

ಶ್ರೀ ಶಾಂಕರಭಾಷ್ಯ ಸಮೇತ


ಶ್ರೀಮದ್ಭಗವದ್ಗೀತೆ

ಭಾಗ - 2



ಅನುವಾದಕರು

ಶ್ರೀ ಶ್ರೀಸಚ್ಚಿದಾನಂದೇಂದ್ರಸರಸ್ವತೀಸ್ವಾಮಿಗಳು



ಅಧ್ಯಾತ್ಮಪ್ರಕಾಶ ಕಾರ್ಯಾಲಯ

ಹೊಳೆನರಸೀಪುರ - 573 211

visit us @ : www.adhyatmaprakasha.org

ಅಧ್ಯಾತ್ಮ ಗ್ರಂಥಾವಳಿ

ಶ್ರೀಶಾಂಕರಭಾಷ್ಯಸಮೇತ
ಶ್ರೀಮದ್ಭಗವದ್ಗೀತೆ

ಗೀತೆಯ ಮತ್ತು ಭಾಷ್ಯದ ಸಂಸ್ಕೃತಮೂಲ,
ಅನುವಾದ, ಟಿಪ್ಪಣಿ, ಸಾರ - ಮುಂತಾದವುಗಳೊಡನೆ

ಸಂಪುಟ ೨

(೧೦ ರಿಂದ ೧೮ ಅಧ್ಯಾಯಗಳು)

ಸಂಪಾದಕರು ಮತ್ತು ಅನುವಾದಕರು :
ಶ್ರೀ ಶ್ರೀ ಸಚ್ಚಿದಾನಂದೇಂದ್ರಸರಸ್ವತೀಸ್ವಾಮಿಗಳವರು

ಕ್ರಮಾಂಕ ೧೫

ಪ್ರಕಾಶಕರು :

ಅಧ್ಯಾತ್ಮಪ್ರಕಾಶ ಕಾರ್ಯಾಲಯ
ಹೊಳೆನರಸೀಪುರ - 573 211 ದೂ : 08175-273820
www.adhyatmaprakasha.org

2012

SHRREMADHBHAGAVADGEETHA (with Sankara Bhasya)
Vol. I (1-9 Chapters) by Sri Sri Satchidannandendra Saraswathi
Swamiji : Pulished by Adhyatma Prakasha Karyalaya,
Holenarasipur-573211, Karnataka, (India)

Tel: 08175 - 273820 email: www.adhyatmaprakasha.org

ಮೊದಲನೆಯ ಮುದ್ರಣ :	I	1930-34
ಎರಡನೆಯ ಸಂಸ್ಕರಣ	II	1946 (ಎರಡು ಭಾಗಗಳಲ್ಲಿ)
ಮೂರನೆಯ ಸಂಸ್ಕರಣ	III	1962 (ಒಂದೇ ಭಾಗದಲ್ಲಿ)
ನಾಲ್ಕನೆಯ ಮುದ್ರಣ	IV	1981 (ಒಂದೇ ಭಾಗದಲ್ಲಿ)
ಐದನೆಯ ಮುದ್ರಣ	V	1989 (ಒಂದೇ ಭಾಗದಲ್ಲಿ)
ಆರನೆಯ ಮುದ್ರಣ	VI	1997 (ಒಂದೇ ಭಾಗದಲ್ಲಿ)
ಏಳನೆಯ ಮುದ್ರಣ	VII	2004 (ಎರಡು ಭಾಗಗಳಲ್ಲಿ)
ಎಂಟನೆಯ ಮುದ್ರಣ	VIII	2009 (ಎರಡು ಭಾಗಗಳಲ್ಲಿ)
ಒಂಬತ್ತನೆಯ ಮುದ್ರಣ	IX	2012 (ಎರಡು ಭಾಗಗಳಲ್ಲಿ)

ಪುಟಗಳು : ಸಂಪುಟ 1 : 612
ಸಂಪುಟ 2 : 612

ಬೆಲೆ : ರೂ. 450 (ಎರಡು ಸಂಪುಟಗಳೂ ಸೇರಿ)

ಅಕ್ಷರ ಜೋಡಣೆ ಮತ್ತು ವಿನ್ಯಾಸ :

ದಿಲೀಪ್ ಬೆಳ್ಳಾವೆ

51, 3ನೆ ಬಿ ಅಡ್ಡರಸ್ತೆ, ಸತ್ಯನಾರಾಯಣ ಬಡಾವಣೆ 2ನೇ ಹಂತ

ಜೆ.ಸಿ. ನಗರ, ಮಹಾಲಕ್ಷ್ಮೀಪುರಂ,

ಬೆಂಗಳೂರು-560 086. ದೂರ.: 9448107580

ಮುದ್ರಣ :

ಶ್ರೀರಾಮ ಪಿಂಟರ್ಸ್

25, 15ನೇ ಕ್ರಾಸ್, 5ನೇ ಮುಖ್ಯ ರಸ್ತೆ, ಶ್ರೀನಿಧಿ ಲೇಔಟ್,

ಬೆಂಗಳೂರು - 560 062

ದೂ.: 9845346197

ಬಿನ್ನಹ

ಭಗವದ್ಗೀತಾ - ಶಾಂಕರಭಾಷ್ಯ - ಕನ್ನಡಾನುವಾದ ಸಹಿತವಾದ ಈ ಗ್ರಂಥವು ಈವರೆಗೆ ಎಂಟು ಮುದ್ರಣಗಳನ್ನು ಕಂಡಿದ್ದು ಈಗ ಒಂಬತ್ತನೆಯ ಬಾರಿಗೆ ಪುನರ್ಮುದ್ರಿತವಾಗಿ ವಾಚಕರ ಕರಕಮಲವನ್ನು ಸೇರಿರುತ್ತದೆ.

ಈ ಗ್ರಂಥವನ್ನು 1930 ರಿಂದ 1934ರ ವರೆಗಿನ ಸಮಯದಲ್ಲಿ ಮೊದಲನೆಯ ಬಾರಿಗೆ ಬೇರೆಬೇರೆಯ ಕಾಲದ ಅಂತರದಿಂದ ಏಳು ಭಾಗಗಳಲ್ಲಿ ಪ್ರಕಟಿಸಲಾಗಿತ್ತು. 1946-47ರಲ್ಲಿ ಶ್ರೀಶ್ರೀಗಳು ಇದನ್ನು ಚೆನ್ನಾಗಿ ಪರಿಷ್ಕರಿಸಿ ಸಂಸ್ಕೃತಮೂಲ, ಕನ್ನಡ ಅನುವಾದ, ಮುಖ್ಯವಿಷಯಗಳನ್ನು ವಿಷದೀಕರಿಸುವ ಟಿಪ್ಪಣಿಗಳು, ಆಚಾರ್ಯರ ಮಿಕ್ಕಗ್ರಂಥಗಳಲ್ಲಿ ವಿಷಯವಿವೇಚನೆಯ ಹೋಲಿಕೆಯನ್ನು ಸುಲಭಗೊಳಿಸುವ ಗ್ರಂಥಪರಾಮರ್ಶಿಕೆಗಳು, ಆಯಾ ಗ್ರಂಥದ ಸಾರ, ಶ್ಲೋಕಗಳ ಅಕ್ಷರಾನುಕ್ರಮಣಿಕೆ, ಶಬ್ದಾನುಕ್ರಮಣಿಕೆಗಳನ್ನು ಸೇರಿಸಿ ಮೈಸೂರು (ಕರ್ನಾಟಕದ ಹಿಂದಿನ ಹೆಸರು) ಸಂಸ್ಥಾನದ ಮಹಾರಾಜರಾಗಿದ್ದ ಶ್ರೀಜಯಚಾಮರಾಜೇಂದ್ರ ಒಡೆಯರ ಕೃಪಾಶ್ರಯದಿಂದ “ಜಯಚಾಮ ರಾಜೇಂದ್ರ ಗ್ರಂಥರತ್ನಮಾಲೆ” ಯಲ್ಲಿ ಎರಡು ಸಂಪುಟಗಳಾಗಿ ಮುದ್ರಿಸಿದ್ದರು. ಗ್ರಂಥದ ಪೀಠಿಕೆಯಲ್ಲಿ ಕಾಣುವ ವಿಷಯವಿವೇಚನೆಯು ವಿಚಾರ ಪ್ರಚೋದಕವಾಗಿರುವಂತೆ ಏರ್ಪಡಿಸಿದ್ದು ಮೂಲಭಾಷ್ಯವನ್ನು ಪ್ರಘಟ್ಟಗಳಾಗಿ ವಿಂಗಡಿಸಿ ತಲೆಬರಹಗಳನ್ನು ಸೇರಿಸಿರುವುದು, ಮುಖ್ಯಪಾಠಭೇದಗಳನ್ನು ಸೂಚಿಸಿರುವುದು, ಪ್ರಮಾಣವಚನಗಳ ಸ್ಥಾನವನ್ನು ಅಲ್ಲಲ್ಲಿಯೇ ತೋರಿಸಿರುವುದು, ಭಾಷ್ಯ, ಅನುವಾದ ಟಿಪ್ಪಣಿಗಳು ಮುಂತಾದವುಗಳು ವಿಂಗಡವಾಗಿ ಕಾಣುವಂತೆ ಬೇರೆಬೇರೆಯ ತೆರದ ಅಕ್ಷರಗಳನ್ನು ಆರಿಸಿಕೊಂಡಿರುವುದು - ಇವಿಷ್ಟು ಈ ಸಂಸ್ಕರಣದ ವೈಶಿಷ್ಟ್ಯಗಳಾಗಿದ್ದವು.

1962ರಲ್ಲಿ ಅಚ್ಚಿನ ತಪ್ಪುಗಳನ್ನು ಮಾತ್ರ ಸರಿಪಡಿಸಿ ಮೂರನೆಯ ಬಾರಿಗೆ ಒಂದೇ ಸಂಪುಟದಲ್ಲಿ ಮುದ್ರಿಸಲಾಯಿತು. 1981 ಮತ್ತು 1989ರಲ್ಲಿ ಮುದ್ರಿತವಾದ ನಾಲ್ಕು ಮತ್ತು ಐದನೆಯ ಮುದ್ರಣಗಳಲ್ಲಿ ಶಾಂಕರಭಾಷ್ಯದ ಮೂಲದ ಪಾಠಾಂತರಗಳ ಟಿಪ್ಪಣಿಗಳನ್ನು ಅನಿವಾರ್ಯ ಕಾರಣಗಳಿಂದ ಮನ್ನಾ ಮಾಡಲಾಗಿತ್ತು. ಆದರೆ ಅನೇಕ ವಿದ್ವಾಂಸರು ಮತ್ತು ಜಿಜ್ಞಾಸುಗಳ ಅಭಿಪ್ರಾಯದ ಮೇರೆಗೆ ಬಿಟ್ಟುಹೋಗಿದ್ದ ಟಿಪ್ಪಣಿಗಳ ಸಹಿತವಾಗಿ 1997ರಲ್ಲಿ ಸಮಸ್ತ ಗ್ರಂಥವನ್ನು ಆರನೆಯ ಬಾರಿಗೆ ಮುದ್ರಿಸಲಾಯಿತು.

ಮುದ್ರಣವಾಗಿದ್ದ ಪುಸ್ತಕಗಳೆಲ್ಲಾ ಮಾರಾಟವಾಗಿಬಿಟ್ಟಿದ್ದರಿಂದ ಪುನಃ 2004ರಲ್ಲಿ ಏಳನೆಯ ಬಾರಿಗೆ ಮುದ್ರಿಸಲಾಯಿತು. ಈ ಮುದ್ರಣದಲ್ಲಿ ಅಧ್ಯಯನ ಮಾಡುವವರಿಗೆ ಅತಿಭಾರವೆನಿಸದೆ, ಪಾರಾಯಣ, ಪ್ರವಚನಗಳಿಗೆ ಅನುಕೂಲವಾಗಲೆಂದು ಗ್ರಂಥವನ್ನು ಎರಡು ಸಂಪುಟಗಳಲ್ಲಿ ವಿಂಗಡಿಸಲಾಗಿತ್ತು. ಒಂದರಿಂದ ಒಂಭತ್ತು ಅಧ್ಯಾಯಗಳ ಮೊದಲಸಂಪುಟ, ಹತ್ತರಿಂದ ಹದಿನೆಂಟರವರೆಗಿನ ಅಧ್ಯಾಯಗಳನ್ನು ಒಳಗೊಂಡಂತಹ ಎರಡನೆಯಸಂಪುಟ ಇವುಗಳಲ್ಲಿ ಎರಡನೆಯ ಸಂಸ್ಕರಣದ ಎಲ್ಲಾ ವೈಶಿಷ್ಟ್ಯಗಳನ್ನೂ ಯಥಾವತ್ತಾಗಿ ಉಳಿಸಿಕೊಂಡಿತ್ತು. 2009ರಲ್ಲಿ ಎಂಟನೆಯ ಬಾರಿ ಪರಿಷ್ಕರಿಸಿ ಹಿಂದಿ ಮುದ್ರಣ ತಪ್ಪುಗಳನ್ನೆಲ್ಲಾ ತಿದ್ದಿ ಮುದ್ರಣ ಮಾಡಲಾಗಿತ್ತು. ಘನ ಸರ್ಕಾರದವರರು ಕರ್ನಾಟಕದಲ್ಲಿರುವ ಸಾರ್ವಜನಿಕ ಗ್ರಂಥಾಲಯಗಳಿಗೆ ಸುಮಾರು 400 ಗ್ರಂಥಗಳನ್ನು ಕೊಂಡು ಸರಬರಾಜು ಮಾಡಿದ್ದರಿಂದ ಎಲ್ಲಾ ಪುಸ್ತಕಗಳೂ ಮೂರು ವರ್ಷದಲ್ಲೇ ಮಾರಾಟವಾಯಿತು. ಈಗ ಯಾವ ಬದಲಾವಣೆಯೂ ಇಲ್ಲದೆ ಒಂಬತ್ತನೆಯ ಬಾರಿಗೆ ಎರಡು ಸಂಪುಟಗಳಲ್ಲಿಯೇ ಮುದ್ರಿಸಲಾಗಿದೆ. ಶ್ಲೋಕಾನುಕ್ರಮಣಿಕೆ ಮತ್ತು ಶಬ್ದಾನುಕ್ರಮಣಿಕೆಗಳನ್ನೂ ಸಹ ಆಯಾ ಸಂಪುಟಗಳ ಕೊನೆಯಲ್ಲಿ ಸಂಪುಟಕ್ಕೆ ಹೊಂದುವಂತೆ ಅಳವಡಿಸಲಾಗಿದೆ.

ಈ ಗೀತಾಭಾಷ್ಯಗ್ರಂಥಕ್ಕೆ ಪೂರಕವಾಗಿ ಶ್ರೀಮದ್ಭಗವದ್ಗೀತೆಯ ವಿಷಯದಲ್ಲಿ ಕಾರ್ಯಾಲಯವು ಪ್ರಕಟಿಸಿರುವ ಶ್ರೀಶ್ರೀಗಳು ರಚಿಸಿರುವ 1. ಅನೇಕ ಚರ್ಚಾಸ್ಪದವಿಚಾರಗಳನ್ನು ಒಳಗೊಂಡಿರುವ 'ಭಗವದ್ಗೀತಾರ್ಥಸರ್ವಸ್ವ' 2. ಗೀತಾರಹಸ್ಯತಾತ್ಪರ್ಯಗಳನ್ನು ಸಾಮಾನ್ಯಜನರೂ ಓದಿ ಅರ್ಥಮಾಡಿ ಕೊಳ್ಳುವಂತಹ ಇನ್ನೂರು ಉಪನ್ಯಾಸಗಳುಳ್ಳ 'ಭಗವದ್ಗೀತೆಯ ಉಪನ್ಯಾಸಗಳು' (ಎರಡು ಸಂಪುಟಗಳು) 3. ಗೀತೆಯ ಪಾರಾಯಣಮಾಡುವವರ ಅನುಕೂಲಕ್ಕೆಂದು ಕೇವಲ ಶ್ಲೋಕ, ಅರ್ಥ, ಟಿಪ್ಪಣಿಗಳನ್ನು ಒಳಗೊಂಡಿರುವ 'ಗೀತಾಸಾರ್ಥ' ಅಥವಾ 'ಶ್ರೀಮದ್ಭಗವದ್ಗೀತಾ' 4. ಸಂಸ್ಕೃತ ಗ್ರಂಥದ ಸಂಕ್ಷಿಪ್ತ ಪರಿಚಯ ರೂಪವಾದ 'ಗೀತಾಶಾಸ್ತ್ರಾರ್ಥವಿವೇಕ' ಮತ್ತು 5. ಶ್ರೀಶ್ರೀಗಳ ಆಪ್ತಮಿತ್ರರಾಗಿದ್ದ ಹೊಸಕೆರೆ ಚಿದಂಬರಯ್ಯನವರ 'ಭಗವದ್ಗೀತಾಸಾರವಿಚಾರ' ಮತ್ತು 6. 'ಗೀತಾರ್ಥಚಂದ್ರಿಕೆ' ಗ್ರಂಥಗಳ ಅಧ್ಯಯನವೂ ಭಗವದ್ಗೀತೆಯ ಸಾರವನ್ನು ಅರಿಯುವದರಲ್ಲಿ ಸಹಕಾರಿಯಾಗುತ್ತವೆ. ಈ ಎಲ್ಲಾ ಗ್ರಂಥಗಳೂ ಕಾರ್ಯಾಲಯದಲ್ಲಿ ದೊರೆಯುತ್ತವೆ.

ಈ ಗ್ರಂಥ ಪ್ರಕಟಣೆಗೆ ಕೆಳಕಂಡ ಮಹನೀಯರುಗಳು ಸಹಾಯ ಮಾಡಿರುತ್ತಾರೆ.

1. ಶ್ರೀ ಎಮ್.ಆರ್. ಚಂದ್ರಮೌಳಿ, ಬೆಂಗಳೂರು ರೂ. 50,000

2. ಹೆಸರನ್ನು ಪ್ರಕಟಿಸಲು ಅಪೇಕ್ಷಿಸಿದ
ಅಂತರಂಗ ಭಕ್ತರು, ಬೆಂಗಳೂರು ರೂ. 25,000
3. ಪೂಜ್ಯ ಭಗವತ್ಪಾದರು, ಕುರುಡಿ, ಗೌರಿಬಿದನೂರು ತಾ|| ರೂ. 25,000
4. ಶ್ರೀ ಬಿ.ಕೆ. ಶ್ರೀಕಂಠಯ್ಯ, ಬೆಂಗಳೂರು ರೂ. 15,000

ಉದಾರವಾಗಿ ಸಹಾಯಮಾಡಿರುವ ಮೇಲ್ಕಂಡ ಭಕ್ತರುಗಳಿಗೂ, ಅಚ್ಚಿನ ಕರಡುಗಳನ್ನು ತಿದ್ದುವುದು, ಅಕ್ಷರಸಂಯೋಜನೆ, ಅಂದವಾದ ಮುದ್ರಣ ಹಾಗೂ ಆಕರ್ಷಕ ರಕ್ಷಾಕವಚ ವಿನ್ಯಾಸಕಾರ್ಯಗಳಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಾಯವನ್ನು ನೀಡಿರುವ ಎಲ್ಲ ಅಭಿಮಾನಿಗಳಿಗೂ ಕಾರ್ಯಾಲಯದ ಪರವಾಗಿ ಕೃತಜ್ಞತಾಪೂರ್ವಕವಾದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

ಈ ನಮ್ಮ ಅಲ್ಪಸೇವೆಯನ್ನು ವಾಚಕರು ಪ್ರೇಮಾದರಗಳಿಂದ ಸ್ವೀಕರಿಸಿ ಮುಂದೆಯೂ ಹೀಗೆಯೇ ಗ್ರಂಥ ಪ್ರಕಟಣೆಗೆ ಪ್ರೋತ್ಸಾಹಿಸಬೇಕಾಗಿ ವಿನಂತಿ.

ಶ್ರೀ ನಂದನ ಸಂವತ್ಸರ

ಆಷಾಢ ಬಹುಳ ತ್ರಯೋದಶಿ, ಸೋಮವಾರ

(ಶ್ರೀ ಶ್ರೀಗಳವರ ಆರಾಧನೆ)

16-7-2012

ಪ್ರಕಾಶಕರು

ಎರಡನೆಯ ಸಂಸ್ಕರಣದ ಮೊದಲ ಮಾತು

ಗೀತಾಭಾಷ್ಯದ ಮೊದಲನೆಯ ಸಂಪುಟದಲ್ಲಿ ಬರೆದಿರುವುದರ ಜೊತೆಗೆ ಹೇಳುವ ಮಾತು ಸ್ವಲ್ಪವೇ ಉಳಿದಿರುತ್ತದೆ. ಈ ಭಾಗವು ನಾನು ನಿರೀಕ್ಷಿಸಿದ್ದಕ್ಕಿಂತ ಸ್ವಲ್ಪ ಹೆಚ್ಚು ಗಾತ್ರವುಳ್ಳದ್ದಾಗಿರುತ್ತದೆ. ಆದ್ದರಿಂದ ಮುಂದೆ ಪುನರ್ಮುದ್ರಣವನ್ನು ಮಾಡುವುದಾದರೆ ಒಂಬತ್ತನೆಯ ಅಧ್ಯಾಯವನ್ನೂ ಮೊದಲನೆಯ ಸಂಪುಟಕ್ಕೆ ಸೇರಿಸಿಬಿಡಬೇಕೆಂಬ ಯೋಚನೆಯಿದೆ.

ಪಾಠಾಂತರಗಳನ್ನು ಮೊದಲನೆಯ ಸಂಪುಟದಲ್ಲಿ ತಿಳಿಸಿರುವಂತೆಯೇ ಇಲ್ಲಿಯೂ ಶೋಧಿಸಿರುವೆನಾದರೂ ನನಗೆ ಈ ಭಾಗದಲ್ಲಿ ಸಹಾಯವನ್ನು ಮಾಡಿರುವ ಬ್ರ|| ಶ್ರೀ|| ವಿದ್ವಾನ್ ಕೆ. ಕೃಷ್ಣಜೋಯಿಸರವರಿಗಾಗಲಿ ನನಗಾಗಲಿ ಕಣ್ಣಿಗೆ ಬೀಳದೆ ಇರುವ ಪಾಠಾಂತರಗಳು ಇನ್ನೂ ಹಲವು ಇವೆ ಎಂದೇ ನನ್ನ ಭಾವನೆ. ಬೇರೆ ಬೇರೆ ಪ್ರಾಚೀನಪುಸ್ತಕಕೋಶಾಗಾರಗಳಲ್ಲಿ ಸಿಕ್ಕಬಹುದಾದ ಕೈಬರಹದ ಪ್ರತಿಗಳನ್ನು ನೋಡಿದ ಹೊರತು ಪಾಠಶೋಧನೆಯು ಪೂರ್ಣವಾಯಿತೆಂದು ನಂಬುವಹಾಗಿಲ್ಲ.

ಭಗವದ್ಗೀತೆಯ ಅನುವಾದವನ್ನು ನಾನು ಆನಂದಗಿರಿಯವ್ಯಾಖ್ಯಾನವನ್ನಾಗಲಿ ಅಥವಾ ಬೇರೆಯ ಪ್ರಸಿದ್ಧವಾದ ಗೀತಾವ್ಯಾಖ್ಯಾನಗಳನ್ನಾಗಲಿ ಹೋಲಿಸಿ ನೋಡಿಯೇ ಮಾಡಿರುತ್ತೇನಾದರೂ ಯಾವುದಾದರೊಂದು ವ್ಯಾಖ್ಯಾನವನ್ನು ಮೊದಲಿನಿಂದ ಕೊನೆಯವರೆಗೂ ಆಧಾರವಾಗಿಟ್ಟುಕೊಂಡಿರುವದಿಲ್ಲ. ಆನಂದಗಿರಿಗಳೆಂಬವರು “ಹಿಂದಿನ ಆಚಾರ್ಯರ ಹಾದಿಯನ್ನು ಹಿಡಿದು ಭಾಷ್ಯಕ್ಕೆ ವ್ಯಾಖ್ಯಾನವನ್ನು ಮಾಡಿರುತ್ತೇನೆ” ಎಂದು ತಮ್ಮ ವ್ಯಾಖ್ಯಾನದ ಕೊನೆಯಲ್ಲಿ ಹೇಳಿಕೊಂಡಿರುತ್ತಾರೆ. ಅವರು ಭಾಷ್ಯವ್ಯಾಖ್ಯಾನಗಳು ಕೆಲವನ್ನು ಅಲ್ಲಲ್ಲಿ ಪರಾಮರ್ಶಿಸಿ ಯಥಾಸಂಭವವಾಗಿ ತಮ್ಮ ಒಪ್ಪಿಗೆಯನ್ನೋ ಅಸಮ್ಮತಿಯನ್ನೋ ಸೂಚಿಸಿರುತ್ತಾರೆ. ಇದಲ್ಲದೆ ಭಾಷ್ಯದಲ್ಲಿ ಕಾಣಬರದೆ ಇರುವ ಅನಿರ್ವಚನೀಯಾವಿದ್ಯೋಪಾದಾನವಾದವನ್ನೂ ಅನುವಾದ ಮಾಡಿಕೊಂಡು ಭಾಷ್ಯಕ್ಕೆ ಟೀಕೆಯನ್ನು ಬರೆದಿರುತ್ತಾರೆ. ಈ ಎಲ್ಲಾ ಕಾರಣಗಳಿಂದ ನಾನು ಅವರ ವ್ಯಾಖ್ಯಾನವನ್ನು ಭಾಷ್ಯಾರ್ಥನಿರ್ಣಯಕ್ಕೆ ಹೆಚ್ಚಾಗಿ ಅವಲಂಬಿಸುವದನ್ನು ಬಿಟ್ಟು ಉಪನಿಷದ್ಭಾಷ್ಯಗಳಲ್ಲಿಯೂ ಸೂತ್ರಭಾಷ್ಯದಲ್ಲಿಯೇ ಇದೇ ಬಗೆಯ ಅಭಿಪ್ರಾಯಗಳನ್ನು ವಿವರಿಸುವ ಭಾಷ್ಯವಾಕ್ಯಗಳ ಜಾಡನ್ನು ಹಿಡಿದು ಗೀತಾಭಾಷ್ಯ

ವಾಕ್ಯಗಳಿಗೂ ಅರ್ಥವನ್ನುಮಾಡಿ, ಟೀಕಾಕಾರರ ಅಭಿಪ್ರಾಯವು ಹೊಂದುವದಿಲ್ಲವೆಂದು ನನಗೆ ತೋರಿದ ಕಡೆಗಳಲ್ಲಿ ಟಿಪ್ಪಣಿಯಲ್ಲಿ ಆ ಅಭಿಪ್ರಾಯವನ್ನು ಸೂಚಿಸಿರುತ್ತೇನೆ.

ಈ ನನ್ನ ಭಾಷ್ಯಾನುವಾದದಿಂದ ತತ್ತ್ವಜಿಜ್ಞಾಸುಗಳಿಗೆ ಒಂದಿಷ್ಟಾದರೂ ಪ್ರಯೋಜನವುಂಟಾದರೆ ನಾನು ಧನ್ಯನು.

ಅಧ್ಯಾತ್ಮಕುಟೀರ,
ಸರ್ಪಜಿತು, ಆಷಾಢಶುದ್ಧ ಏಕಾದಶಿ
೧೯೪೭

ಯ. ಸುಬ್ರಹ್ಮಣ್ಯಶರ್ಮ

ಪೀಠಿಕೆ

ಗೀತೋಕ್ತವಾದ ಧರ್ಮದ್ವಯ

ಶ್ರೀಶಂಕರಾಚಾರ್ಯರವರ ಅಭಿಪ್ರಾಯದಂತೆ ಗೀತೆಯಲ್ಲಿ ವೇದೋಕ್ತವಾದ ಪ್ರವೃತ್ತಿಧರ್ಮ, ನಿವೃತ್ತಿಧರ್ಮ - ಎಂಬ ಎರಡು ಧರ್ಮಗಳನ್ನೂ ವಾಸುದೇವನೆಂಬ ಪರಮಾರ್ಥತತ್ತ್ವವನ್ನೂ ತಿಳಿಸಿಕೊಟ್ಟಿರುತ್ತದೆ (೧, ೨, ೬) - ಎಂದು ಆಗಲೆ ಹೇಳಿದ್ದಾಗಿದೆ. ಪ್ರವೃತ್ತಿಧರ್ಮವೆಂದರೆ ಆಯಾ ವರ್ಣದವರೂ ಆಶ್ರಮದವರೂ ಮಾಡಬೇಕೆಂದು ವಿಧಿಸಿರುವ ಧರ್ಮವು ; ಅದಕ್ಕೆ ಸ್ವರ್ಗವೇ ಮುಂತಾದ ಸ್ಥಾನಗಳನ್ನು ಪಡೆಯುವದೆಂಬ ಅಭ್ಯುದಯವು ಫಲವು (೧೮-೪೬, ೧೦೨೮, ಅವ. ೫).¹ ನಿವೃತ್ತಿಧರ್ಮವೆಂದರೆ ಸರ್ವಕರ್ಮಸಂನ್ಯಾಸಪೂರ್ವಕವಾದ ಆತ್ಮಜ್ಞಾನನಿಷ್ಠೆಯು (ಅವ. ೪) ; ಅದಕ್ಕೆ ಸದ್ಮೋಮುಕ್ತಿ ಎಂಬ ನೈಷ್ಕರ್ಮ್ಯರೂಪವಾದ ನಿಶ್ಚಲತೆಯು (೧೮-೪೯, ೧೦೯೩, ಅವ. ೪) ಫಲವು. ಪ್ರವೃತ್ತಿಧರ್ಮವು ಮೇಲೆ ಹೇಳಿದಂತೆ ಅಭ್ಯುದಯಕ್ಕೆ ಕಾರಣವಾದರೂ ದ್ವಂದ್ವಪ್ರಹಾಣಪೂರ್ವಕವಾಗಿ ಈಶ್ವರಾರ್ಪಣ-ಬುದ್ಧಿಯಿಂದ ಮಾಡಿದರೆ ದುರಿತಕ್ಷಯ, ಸತ್ತ್ವಶುದ್ಧಿ, ಜ್ಞಾನನಿಷ್ಠಾಯೋಗ್ಯತೆ, ಜ್ಞಾನೋತ್ಪತ್ತಿ, ಸರ್ವಕರ್ಮಸಂನ್ಯಾಸ, ಜ್ಞಾನನಿಷ್ಠೆ - ಎಂಬ ಕ್ರಮದಿಂದ ನಿಶ್ಚಲತೆಯು ಸಕ್ಕೂ ಕಾರಣವಾಗುತ್ತದೆ (ಅವ. ೫ ; ೩-೪, ೧೫೯ ; ೫-೫, ೫-೧೨ ; ೩೩೬, ೩೪೨ ; ೧೮-೪೫, ೪೬, ೫೦, ಭಾ. ಭಾ. ೧೦೨೨, ೧೦೨೮, ೧೦೯೪). ಹೀಗೆ ಪ್ರವೃತ್ತಿಧರ್ಮವು ನಿವೃತ್ತಿಧರ್ಮದ ಮೂಲಕವೂ ನಿವೃತ್ತಿಧರ್ಮವು ನೇರಾಗಿಯೂ ಮೋಕ್ಷಕ್ಕೆ ಉಪಾಯವು ಎಂಬುದು ಗೀತೆಯಲ್ಲಿ ಹೇಳಿರುವ ಸಾಧನವಿಷಯವಾದ ಉಪದೇಶದ ಸಾರವು.

ಗೀತೋಕ್ತವಾದ ಭಕ್ತಿ

ಈ ಎರಡು ಧರ್ಮಗಳೂ ವಾಸುದೇವನೆಂಬ ಪರಮಾತ್ಮನಿಗೆ ಸಂಬಂಧಿಸಿರುತ್ತವೆ ಎಂಬುದು ಮುಖ್ಯವಾಗಿ ನೆನಪಿಡತಕ್ಕ ವಿಷಯವಾಗಿದೆ. ಪ್ರವೃತ್ತಿಧರ್ಮವನ್ನು ಈಶ್ವರನ ಅಭ್ಯರ್ಚನೆಯೆಂದು ಮಾಡಿದರೆ ಜ್ಞಾನನಿಷ್ಠಾಯೋಗ್ಯತೆ ಎಂಬ ಸಂಸಿದ್ಧಿಯು

1. ಇಲ್ಲಿ ಅಧ್ಯಾಯಶ್ಲೋಕಗಳ ಸಂಖ್ಯೆಗಳನ್ನು ಮೊದಲು ಕೊಟ್ಟು ಆಮೇಲೆ ಭಾಷ್ಯಭಾಗದ ಸಂಖ್ಯೆಯನ್ನು ಕೊಟ್ಟಿದೆ.

ದೊರಕುವದು (೧೮-೪೫, ೧೦೨೨) ; ಹಾಗೆ ಮಾಡುವದೇ ಭಕ್ತಿಯೋಗವು (೧೮-೫೬, ೧೧೦೯). ಆದ್ದರಿಂದ ಯಾವದನ್ನು ನಾವು ಕರ್ಮಪ್ರಧಾನವಾದ ದೃಷ್ಟಿಯಿಂದ ಕರ್ಮಯೋಗವೆಂದು ಕರೆಯುವೆವೋ, ಅದೇ ಈಶ್ವರಪ್ರಧಾನವಾದ ದೃಷ್ಟಿಯಿಂದ ಭಕ್ತಿಯೋಗವೆನಿಸುತ್ತದೆ. ಕರ್ಮವು ಧ್ಯಾನಯೋಗವನ್ನೇರುವದಕ್ಕೆ ಬೇಕಾದ ಹೊರಗಿನ ಸಾಧನವು, ಸರ್ವಕರ್ಮಸಂನ್ಯಾಸವು ಒಳಗಿನ ಸಾಧನವು (೬-೩, ೩೮೫). ಮಿಕ್ಕ ದೇವತೆಗಳನ್ನು ಭಜಿಸುವ ಯೋಗಿಗಳೆಲ್ಲರಿಗಿಂತಲೂ ವಾಸುದೇವನನ್ನೇ ಭಜಿಸುವವನು ಯುಕ್ತಮನು (೬-೪೭, ೪೫೧) ಎಂದು ಹೇಳಿರುವದರಿಂದ ಕರ್ಮಯೋಗ, ಧ್ಯಾನ ಯೋಗ, ಭಕ್ತಿಯೋಗ - ಇವುಗಳು ಒಂದಕ್ಕಿಂತ ಒಂದು ಮೇಲಿನ ಮಟ್ಟದ ಸಾಧನಗಳೆಂದು ಆಚಾರ್ಯರು ಭಾವಿಸಿರುತ್ತಾರೆಂದು ಹೇಳಬೇಕಾಗುತ್ತದೆ.

ಭಕ್ತಿಯು ಇತರ ದೇವತೆಗಳ ಭಕ್ತಿಯೆಂದೂ ಎಲ್ಲರ ಆತ್ಮನಾದ ವಾಸುದೇವನ ಭಕ್ತಿಯೆಂದೂ ಎರಡು ಬಗೆ. ದೇವತೆಗಳನ್ನು ಪೂಜಿಸುವವರೂ ಸಾತ್ವಿಕರೇ (೧೭-೪ ; ೯೬೪) ; ಅವರಿಗೆ ದೇವತೆಗಳ ಸಾಯುಜ್ಯವು ದೊರಕುತ್ತದೆ (೯-೨೫ ; ೫೮೫). ಆದರೆ ವಾಸುದೇವನೇ ಎಲ್ಲವೂ ಎಂದು ಆತನನ್ನೇ ಭಜಿಸುವವನು ಮಹಾತ್ಮನು (೭-೧೯ ; ೪೮೦), ಅನ್ಯದೇವತೆಗಳಿಗೂ ವಾಸುದೇವನೇ ಆತ್ಮನಾದ್ದರಿಂದ ಅನ್ಯದೇವತಾ ಭಕ್ತರೂ ವಾಸುದೇವನನ್ನೇ ಆರಾಧಿಸುತ್ತಿರುವರು ; ಆದರೂ ಅವರು ಅದನ್ನು ಅರಿಯದಾದ್ದರಿಂದ ಅವರಿಗೆ ಕೊನೆಗಾಣುವ ಫಲವಾಗುತ್ತದೆ (೯-೨೩, ೯-೨೪, ೫೮೧, ೫೮೩ ; ೭-೨೩, ೪೮೭). ಪಾಪಿಗಳಿಗೆ ಭಗವದ್ಭಕ್ತಿಯು ರುಚಿಸುವದಿಲ್ಲ (೭-೧೫ ; ೪೭೩) ; ಆರ್ತ, ಜಿಜ್ಞಾಸು, ಅರ್ಥಾರ್ಥಿ, ಜ್ಞಾನಿ - ಎಂಬ ನಾಲ್ಕು ಬಗೆಯ ಸುಕೃತಿಗಳು ಭಗವಂತನನ್ನು ಭಜಿಸುವರು (೭-೧೬ ; ೪೭೫).

ಅರ್ಥಿತ್ವಾದಿನಿಮಿತ್ತವಿಲ್ಲದೆ ಪ್ರೇಮದಿಂದಲೇ ಭಗವಂತನನ್ನು ಭಜಿಸುವವರಿಗೆ ಆತನು ಬುದ್ಧಿಯೋಗವನ್ನು ಕೊಟ್ಟು ಅವರ ಹೃದಯದಲ್ಲಿಯೇ ತಾನಿದ್ದುಕೊಂಡು ಬೆಳಗುವ ಜ್ಞಾನದೀಪದಿಂದ ಅವರ ಅಜ್ಞಾನದ ಕತ್ತಲೆಯನ್ನು ನೀಗುತ್ತಾನೆ (೧೦-೧೦, ೧೦-೧೧, ೬೧೫, ೬೧೭). ಭಗವತ್ತತ್ವವು ಸರ್ವಯೋಗೈಶ್ವರ್ಯದಿಂದಲೂ ಸರ್ವ ಜ್ಞಾನಶಕ್ತಿಯಿಂದಲೂ ಕೂಡಿದ ಸೋಪಾಧಿಕವಾದ ಸಗುಣರೂಪ, ಯಾವ ಉಪಾಧಿಯೂ ಇಲ್ಲದ ನಿರ್ವಿಶೇಷರೂಪ - ಎಂದು ಎರಡು ಬಗೆಯಾಗಿರುತ್ತದೆ (೧೨-೧ ; ೭೨೪). ಇವುಗಳೊಳಗೆ ಸಗುಣರೂಪವನ್ನು ಭಜಿಸುವದು ಹೆಚ್ಚು ಸುಲಭವು : ಸಗುಣೋಪಾಸಕರನ್ನು ಭಗವಂತನೇ ಉದ್ಧಾರಮಾಡುತ್ತಾನೆ (೧೨-೨, ೭೨೭ ; ೧೨-೭, ೭೩೪). ಆದ್ದರಿಂದ ಸಗುಣರೂಪನಾದ ಭಗವಂತನಲ್ಲಿಯೇ ಮನೋಬುದ್ಧಿ ಗಳನ್ನಿಟ್ಟುಕೊಂಡು ಆತನ ಕರ್ಮವನ್ನೇ ಮಾಡುತ್ತಾ ಆತನ ಭಕ್ತನಾಗಿರಬೇಕು (೧೧-

೫೫, ೭೨೩, ೧೭-೮, ೭೩೬). ಇದೇ ಗೀತೋಕ್ತಮುಕ್ತಿಸಾಧನಗಳಲ್ಲೆಲ್ಲ ಶ್ರೇಷ್ಠವಾದದ್ದು (೯-೩೪, ೬೦೦ ; ೧೧-೫೫, ೭೨೩ ; ೧೮-೬೫, ೧೧೨೧). ಆದರೆ ಈ ಸಗುಣೋಪಾಸನೆಯೂ ಅಜ್ಞಾನದಿಂದ ಕಲ್ಪಿತವಾಗಿರುವ ಆತ್ಮೇಶ್ವರಭೇದವನ್ನವಲಂಬಿಸಿಯೇ ನಡೆಯಬೇಕಾಗಿರುವದರಿಂದ (೧೨-೧೨, ೭೪೩) ನಿರುಪಾಧಿಕವಾದ ಬ್ರಹ್ಮದ ಜ್ಞಾನದಿಂದಲೇ ನೇರಾಗಿ ಮುಕ್ತಿಯಾಗುವದು (೧೩-೧೨, ೭೯೨ ; ೧೩-೧೪, ೧೩-೧೫, ೧೩-೧೭, ೧೩-೧೮ ; ಭಾ.ಭಾ. ೭೯೯ ರಿಂದ ೮೦೫).

ಗೀತೋಕ್ತಜ್ಞಾನ

ಭಗವದ್ಭಕ್ತಿಯಿಂದ ದೊರಕುವ ಮುಕ್ತಿಸಾಧನವಾದ ಜ್ಞಾನದ ಸ್ವರೂಪವೇನು ? ಕ್ಷೇತ್ರಕ್ಷೇತ್ರಜ್ಞರ ಜ್ಞಾನವೇ ನಿಜವಾದ ಜ್ಞಾನವು (೧೩-೨) ಎಂದೂ ಕ್ಷೇತ್ರವೆಂದರೆ ಶರೀರವು, ಇದನ್ನು ಅರಿಯುವವನೇ ಕ್ಷೇತ್ರಜ್ಞನು (೧೩-೧) - ಎಂದೂ ಭಗವಂತನು ಹೇಳಿರುವದರಿಂದ ಸಾಂಖ್ಯರು ಹೇಳುವ ಪ್ರಕೃತಿಪುರುಷವಿವೇಕವನ್ನು ಅಥವಾ ವೈಶೇಷಿಕರು ಹೇಳುವಂತೆ ಈಶ್ವರನಿಗಿಂತ ಭಿನ್ನನಾದ ಜ್ಞಾತೃವಾದ ಜೀವಾತ್ಮನ ಜ್ಞಾನವನ್ನು ಇಲ್ಲಿ ಹೇಳಿದೆ ಎಂದು ಶಂಕಿಸುವದಕ್ಕೂ ಅವಕಾಶವಿದೆ. ಆದರೆ “ಎಲ್ಲಾ ಕ್ಷೇತ್ರಗಳಲ್ಲಿಯೂ ಇರುವ ಕ್ಷೇತ್ರಜ್ಞನು ಭಗವಂತನೇ” (೧೩-೨) ಎಂಬ ಗೀತೋಕ್ತಿಯು ಈ ಎರಡು ಮತಗಳಿಗೂ ವಿರುದ್ಧವಾಗಿರುವದರಿಂದ ಗೀತೆಯಲ್ಲಿ ಅನೇಕಾತ್ಮವಾದಕ್ಕಾಗಲಿ ತಟಸ್ಥೇಶ್ವರವಾದಕ್ಕಾಗಲಿ ಅವಕಾಶವಿಲ್ಲವೆಂದು ತೀರ್ಮಾನಿಸಿ ಆಚಾರ್ಯರು ಗೀತಾಶಾಸ್ತ್ರದಲ್ಲಿ ಅದ್ವಿತೀಯಾತ್ಮಜ್ಞಾನವನ್ನೇ ಹೇಳಿದೆ ಎಂದು ವಾದಿಸಿರುತ್ತಾರೆ.

ಗೀತೆಯಲ್ಲಿ ಹೇಳಿರುವದು ಅದ್ವಿತೀಯಾತ್ಮನನ್ನೇ ಎಂಬುದಕ್ಕೆ ಆಚಾರ್ಯರು ಹೇಳಿರುವ ಮುಖ್ಯಸಾಧಕಯುಕ್ತಿಗಳನ್ನು ಇಲ್ಲಿ ಜಿಜ್ಞಾಸುಗಳಿಗಾಗಿ ಸಂಗ್ರಹಿಸಿ ತಿಳಿಸುವೆವು. (೧) ಸಾಂಖ್ಯರು ಹೇಳುವ ಇಪ್ಪತ್ತುನಾಲ್ಕು ತತ್ತ್ವಗಳೂ ಕ್ಷೇತ್ರವೇ (೧೩-೫, ೭೮೦) ಎಂದು ಹೇಳಿದ ಬಳಿಕ ಪರಮಾತ್ಮನು ಎಲ್ಲಾ ಕ್ಷೇತ್ರಗಳಲ್ಲಿರುವ ಕ್ಷೇತ್ರಜ್ಞನು (೧೩-೨, ೭೫೭), ಸರ್ವಪ್ರಾಣಿಗಳಲ್ಲಿಯೂ ವಿಭಕ್ತನಾಗಿರುವಂತೆ ತೋರಿದರೂ ಅವಿಭಕ್ತನಾಗಿರುವನು (೧೩-೧೬, ೮೦೧). ಸಾಕ್ಷಿಯು ಅಥವಾ ಉಪದ್ರಷ್ಟುವು (೯-೧೮, ೫೭೨ ; ೧೩-೨೨, ೮೧೬) ಎಂದು ಹೇಳಿರುವದು ನಿರೀಶ್ವರವಾದಿಗಳೂ ಅನೇಕ ಪುರುಷವಾದಿಗಳೂ ಆದ ಸಾಂಖ್ಯರ ಸಿದ್ಧಾಂತಕ್ಕೆ ಅತ್ಯಂತವಿರುದ್ಧವಾಗಿರುತ್ತದೆ. (೨) ಇಚ್ಛಾ, ಚೇತನ - ಮುಂತಾದವುಗಳು ಕ್ಷೇತ್ರವೇ (೧೩-೬, ೭೮೨) ಎಂದಿರುವದು ಇವು ಆತ್ಮನ ಗುಣಗಳೆನ್ನುವ ವೈಶೇಷಿಕರ ಮತಕ್ಕೆ ವಿರುದ್ಧವಾಗಿದೆ. (೩) ಎಲ್ಲಾ ಭೂತಗಳ

ಆತ್ಮನೇ ತಾನೆಂದಿರುವುದು ಅವರ ತಟಸ್ಥೇಶ್ವರ ವಾದಕ್ಕೆ ವಿರುದ್ಧವಾಗಿದೆ ಎಂಬುದು ಸ್ಪಷ್ಟವೇ ಆಗಿದೆ. ಶಂಕರಾಚಾರ್ಯರ ಹಿಂದೆಯೂ ಕೆಲವರು ಅದ್ವೈತವನ್ನು ಗೀತಾರ್ಥವೆಂದು ಹೇಳುತ್ತಿದ್ದರಾದರೂ ಅವರು ಜೀವನು ಜ್ಞಾನಕರ್ಮಸಮುಚ್ಚಯ ದಿಂದ ಅಥವಾ ಕೇವಲಧ್ಯಾನದಿಂದ ಈಶ್ವರಸಾಯುಜ್ಯವನ್ನು ಸತ್ತ ಬಳಿಕ ಪಡೆಯುತ್ತಾನೆಂದು ಹೇಳುತ್ತಿದ್ದರು (ಗೀ. ಭಾ. ೧೩-೨). ಅವರೂ ಆಚಾರ್ಯರಿಗಿಂತ ಈಚೆಗೆ ಬಂದಿರುವ ಭಾಷ್ಯಕಾರರೂ ಹೇಳುವ ಜ್ಞಾನವು ಗೀತೋಕ್ತಜ್ಞಾನವಲ್ಲ, ಆಚಾರ್ಯರಿಗೆ ಸಮ್ಮತವಾದ ಜ್ಞಾನವೇ ಗೀತೆಯಲ್ಲಿ ಪ್ರತಿಪಾದಿತವಾಗಿದೆ ಎಂಬುದಕ್ಕೆ ಸಾಧಕ ಯುಕ್ತಿಗಳು ಯಾವವೆಂದರೆ :

(೧) ಅಸತ್ತು ಹುಟ್ಟುವದಿಲ್ಲ, ಸತ್ತು ನಾಶವಾಗುವದಿಲ್ಲ - ಎಂಬ ಸತ್ಕಾರ್ಯವಾದವನ್ನು ಹೂಡಿದ ಬಳಿಕ ಭಗವಂತನು ಶರೀರವು ಅನಿತ್ಯವಾದ್ದರಿಂದ ಅಸತ್ತೆಂಬುದನ್ನೂ, ಆತ್ಮನು ಅವಿನಾಶಿಯಾದ್ದರಿಂದ ಸತ್ತೆಂಬುದನ್ನೂ - ಸ್ಪಷ್ಟ ಪಡಿಸಿರುತ್ತಾನೆ (೨-೧೬ ರಿಂದ ೧೮). (೪) ಆತ್ಮನು ಅವಿಕ್ರಿಯನಾದ್ದರಿಂದ ಅವನಿಗೆ ನಾಶವಿಲ್ಲವೆಂದು ತಿಳಿದವನು ಯಾವ ಕರ್ಮವನ್ನೂ ಮಾಡುವದಿಲ್ಲ (೨-೨೧) ; ಜ್ಞಾನಿಯು ತನ್ನ ಸ್ವರೂಪದಲ್ಲಿ ಕಾಣುವ ಕರ್ಮವನ್ನು ಅಕರ್ಮವೆಂದು ಅರಿತು ಕೊಂಡಿರುತ್ತಾನೆ ; ಅವನು ನಿಜವಾಗಿ ಯಾವ ಕರ್ಮವನ್ನು ಮಾಡುವದೂ ಇಲ್ಲ. ಪ್ರಕೃತಿಯೇ ಕರ್ಮವನ್ನು ಮಾಡುವದು, ಆತ್ಮನಲ್ಲ ಎಂದು ತಿಳಿದವನೇ ಸರಿಯಾಗಿ ತಿಳಿದವನು (೪-೧೮, ೫-೮, ೫-೧೩ ; ೧೩-೨೯) - ಇಂಥ ವಾಕ್ಯಗಳು ಆತ್ಮನು ಕರ್ತೃವಲ್ಲವೆಂಬುದನ್ನೂ ತಿಳಿಸುತ್ತವೆ.

(೨) ಜ್ಞಾನಿಯು ಭಗವಂತನ ಆತ್ಮನೇ (೨-೧೮), ಸಮದರ್ಶನವುಳ್ಳ ಜ್ಞಾನಿಯು ತನ್ನ ಆತ್ಮನಾದ ಭಗವಂತನಲ್ಲಿ ಸರ್ವಪ್ರಾಣಿಗಳೂ, ಸರ್ವಪ್ರಾಣಿಗಳಲ್ಲಿಯೂ ತನ್ನ ಆತ್ಮನಾದ ಭಗವಂತನೂ ಇರುವನೆಂದು ಕಂಡುಕೊಳ್ಳುತ್ತಾನೆ (೬-೨೯, ೩೦) ; ಜ್ಞಾನಿಯು ಬ್ರಹ್ಮವನ್ನು ಅರಿತುಕೊಂಡು ಬ್ರಹ್ಮದಲ್ಲಿಯೇ ಸೇರಿ ಹೋಗುತ್ತಾನೆ (೧೮-೫೫). ಇಂಥ ವಾಕ್ಯಗಳು ಬ್ರಹ್ಮಾತ್ಮೈಕತ್ವಜ್ಞಾನವೇ ಜ್ಞಾನವೆಂದು ಸಾರುತ್ತವೆ. ಇವೇ ಮುಂತಾದ ಕಾರಣಗಳಿಂದ ತಾವು ಹೇಳುವ ಅದ್ವೈತಜ್ಞಾನವೇ ಗೀತೆಯಲ್ಲಿ ಉಕ್ತವಾಗಿದೆ ಎಂದು ಆಚಾರ್ಯರು ಅಭಿಪ್ರಾಯಪಟ್ಟಿರುತ್ತಾರೆ.

ಜ್ಞಾನನಾಶ್ಯವಾದ ಅಜ್ಞಾನ, ಮಾಯೆ

ಅಜ್ಞಾನ, ಮಾಯೆ ಎಂಬ ಎರಡು ಶಬ್ದಗಳು ಗೀತೆಯಲ್ಲಿ ಅಲ್ಲಲ್ಲಿ ಬರುತ್ತವೆ. ಆಚಾರ್ಯರು ಈ ಮಾತುಗಳಿಗೆ ಯಾವ ಅರ್ಥವನ್ನು ಕೊಟ್ಟಿರುತ್ತಾರೆಂಬುದು

ವಿಚಾರಾರ್ಹವಾಗಿರುತ್ತದೆ. ಮಾಯೆಯು ಈಶ್ವರನ ಶಕ್ತಿ ಎಂದು (೧೩-೫, ೭೮೦) ಆಚಾರ್ಯರೂ ಇತರ ಭಾಷ್ಯಕಾರರಂತೆ ಬರೆದಿರುತ್ತಾರಾದರೂ ಅವರು ಹೇಳುವ ಮಾಯೆಯು ಪರಮಾರ್ಥವಾಗಿರುವದಲ್ಲ. ಅದು ಅಜ್ಞರಾದ ಪಾಪಿಜೀವರುಗಳಿಗೆ ಮೋಹವನ್ನುಂಟುಮಾಡುವ ತ್ರಿಗುಣಾತ್ಮಕಪ್ರಕೃತಿಯಾಗಿರುತ್ತದೆ (೩-೨೯, ೨೦೧ ; ೭-೧೩, ೪೬೯). ಈಶ್ವರನಿಗೆ ಪಂಚಭೂತಗಳು, ಬುದ್ಧಿ, ಅಹಂಕಾರ, ಅವ್ಯಕ್ತ - ಎಂಬ ರೂಪದ ಅಪರಪ್ರಕೃತಿಯೆಂದೂ ಜೀವರೂಪವಾಗಿರುವ ಪರಪ್ರಕೃತಿಯೆಂದೂ ಎರಡು ಬಗೆಯ ಪ್ರಕೃತಿಗಳಿರುವವು (೭-೪, ೪೫೮ ; ೭-೫, ೪೫೯) ; ಪರಮಾತ್ಮನು ಮಾಯೆಯಿಂದ ಹುಟ್ಟಿದಂತೆಯೂ ದೇಹವುಳ್ಳವನಂತೆಯೂ ಕಾಣಿಸುತ್ತಾನೆ (೪-೬ ; ೨೩೮) ; ಮಾಯೆಯಿಂದ ಸರ್ವಪ್ರಾಣಿಗಳನ್ನೂ ಭ್ರಾಂತಿಗೊಳಿಸುತ್ತಾನೆ (೧೮-೬೧, ೧೧೧೬) ; ಭಗವಂತನೇ ತಮ್ಮ ಆತ್ಮನೆಂದು ತಿಳಿದವರು ಅದನ್ನು ದಾಟುತ್ತಾರೆ (೭-೧೪, ೪೭೦). ಇಂಥ ಗೀತಾವಾಕ್ಯಗಳ ಆಧಾರದಿಂದ ಮಾಯೆ ಎಂದರೆ ಅವಿದ್ಯೆಯಿಂದ ತೋರುತ್ತಿರುವ ಭ್ರಾಂತಿಕಾರಕವಾದ ಪ್ರಕೃತಿಯೇ ಎಂದು ಆಚಾರ್ಯರು ನಿರ್ಣಯಿಸಿ ರುತ್ತಾರೆ (೫-೧೪, ೩೫೨ ; ೧೩-೨೩, ೮೧೭ ; ೧೩-೩೪, ೮೪೪).

ಇನ್ನು ಭಾಷ್ಯಕಾರರು ಹೇಳುವ ಅವಿದ್ಯೆಯು ಅಥವಾ ಅಜ್ಞಾನವು ಯಾವದು ? - ಎಂಬುದನ್ನು ವಿಚಾರಮಾಡಬೇಕಷ್ಟೆ ? ಅವಿದ್ಯೆ, ಅಜ್ಞಾನ - ಎಂಬ ಶಬ್ದಗಳು ತಿಳಿಯದಿರುವದು, ತಪ್ಪುತಿಳಿವಳಿಕೆ ಎಂಬರ್ಥದಲ್ಲಿ ಲೋಕದಲ್ಲಿ ರೂಢವಾಗಿವೆ. ಆದ್ದರಿಂದ ಆತ್ಮಜ್ಞಾನದಿಂದ ನಾಶವಾಗುವ ಅಜ್ಞಾನವು, ಅಥವಾ ಅವಿದ್ಯೆಯು ಆತ್ಮನನ್ನರಿಯದೆ ಇರುವದರಿಂದಾಗುವ ತಪ್ಪುತಿಳಿವಳಿಕೆ ಎಂದು ಭಾವಿಸುವದು ಸ್ವಾಭಾವಿಕವಾಗಿರುತ್ತದೆ. ಇದಕ್ಕನುಗುಣವಾಗಿಯೇ ಗೀತಾಭಾಷ್ಯದಲ್ಲಿ ವಚನಗಳು ಸಿಕ್ಕುತ್ತವೆ. ಹೇಗೆಂದರೆ : (೧) “ಅವಿವೇಕದಿಂದ ಮಿಥ್ಯಾಪ್ರತ್ಯಯವು ಹುಟ್ಟುತ್ತದೆ, ಅದನ್ನು ಜ್ಞಾನವು ತೊಲಗಿಸುತ್ತದೆ” (೧೦-೧೧, ೬೧೭) ಎಂಬ ವಾಕ್ಯದಲ್ಲಿ ಅಜ್ಞಾನ ವೆಂದರೆ ಅವಿವೇಕವೆಂದೂ ತಮವೆಂದರೆ ಮಿಥ್ಯಾಪ್ರತ್ಯಯರೂಪವಾದ ಮೋಹ ವೆಂದೂ ಹೇಳಿದೆ. (೨) “ಬೇರೆ ಬೇರೆಯ ಸ್ವಭಾವದವುಗಳಾದ ಕ್ಷೇತ್ರಕ್ಷೇತ್ರಜ್ಞರ ಸ್ವರೂಪವನ್ನು ವಿಂಗಡಿಸಿ ಅರಿತುಕೊಳ್ಳದೆ ಇರುವ ಕಾರಣದಿಂದ ಒಂದರಲ್ಲಿ ಮತ್ತೊಂದನ್ನೂ ಮತ್ತೊಂದರ ಧರ್ಮಗಳನ್ನೂ ಹುಟ್ಟುಗಟ್ಟುವ ಅಧ್ಯಾಸವೇ ಕ್ಷೇತ್ರಕ್ಷೇತ್ರಜ್ಞಸಂಯೋಗವು ; ಅದು ಮಿಥ್ಯಾಜ್ಞಾನರೂಪವಾಗಿರುತ್ತದೆ” (೧೩-೨೬, ೮೨೬) ಎಂಬ ವಾಕ್ಯದಲ್ಲಿ ಅಧ್ಯಾಸ, ಮಿಥ್ಯಾಜ್ಞಾನ - ಇವುಗಳನ್ನು ಕ್ಷೇತ್ರಕ್ಷೇತ್ರಜ್ಞರ ವೈಲಕ್ಷಣ್ಯವನ್ನು ಅರಿತುಕೊಳ್ಳುವದರಿಂದ ಕಳೆದುಕೊಳ್ಳಬಹುದು ಎಂದು ಹೇಳಿದೆ. ಸೂತ್ರಭಾಷ್ಯದಲ್ಲಿ ಈ ಮಿಥ್ಯಾಜ್ಞಾನವನ್ನೇ ಅವಿದ್ಯೆ ಎಂದು ಕರೆದಿರುತ್ತದೆ. (೩)

ಹದಿಮೂರನೆಯ ಅಧ್ಯಾಯದ ಎರಡನೆಯ ಶ್ಲೋಕದ ಭಾಷ್ಯದಲ್ಲಿ ಅವಿದ್ಯಾ ವಿಷಯಕವಾದ ವಿಸ್ತಾರವಾದ ಚರ್ಚೆಯಿದೆ. ಅದರಲ್ಲಿ ಸಂಸಾರವು ಅವಿದ್ಯಾಕೃತವಾಗಿದೆ (ಭಾ. ೨೫೮, ೨೫೯) ; ಅಗ್ರಹಣ, ಅನ್ಯಥಾಗ್ರಹಣ, ಸಂಶಯ - ಈ ಮೂರೂ ಅವಿದ್ಯೆಯೇ (೨೬೧) ; ಇವು ಮೂರೂ ಅಂತಃಕರಣಧರ್ಮಗಳೇ ಎಂದು ಸ್ಪಷ್ಟಪಡಿಸಿರುತ್ತದೆ. (೪) ಲೌಕಿಕವೈದಿಕವ್ಯವಹಾರವೆಲ್ಲವೂ ಅವಿದ್ಯಾಕಾರ್ಯವು (೨-೬೯, ೧೩೨). ಕ್ರಿಯಾಕಾರಕಾದಿವ್ಯವಹಾರವೆಲ್ಲ ಅವಿದ್ಯಾಭೂಮಿಯಲ್ಲಿಯೇ (೪-೧೮, ೨೫೪), ಅಂತ್ಯಪ್ರಮಾಣವಾದ ಆತ್ಮಜ್ಞಾನವು ಪ್ರಮಾಣವ್ಯವಹಾರವನ್ನೇ ತೊಲಗಿಸುತ್ತದೆ (೨-೬೯, ೧೩೫) - ಎಂಬ ವಾಕ್ಯಗಳಲ್ಲಿ ಆತ್ಮಾನಾತ್ಮರ ಅಧ್ಯಾಸವೇ ಪ್ರಮಾಣಪ್ರಮೇಯ, ಕ್ರಿಯಾಕಾರಕಫಲಾದಿವ್ಯವಹಾರಗಳಿಗೆ ನಿಮಿತ್ತವೆಂದೂ ಹೇಳಿ ದಂತಾಗಿರುತ್ತದೆ. (೫) “ದೇಹಾದಿಗಳೇ ತಾವೆಂಬ ಭ್ರಾಂತಿಯಿಂದ ಸ್ವಪ್ನಮಾಯಾದಿಗಳಲ್ಲಿ ಹೇಗೋ ಹಾಗೆ ಕರ್ತೃತ್ವಭೋಕ್ತೃತ್ವವು ಉಂಟಾಗಿರುತ್ತದೆ ; ಈ ಭ್ರಾಂತಿಯಿಲ್ಲದ ಸುಷುಪ್ತಿ ಸಮಾಧ್ಯಾದಿಗಳಲ್ಲಿ ಕರ್ತೃತ್ವಭೋಕ್ತೃತ್ವಾದ್ಯನರ್ಥವು ಇರುವದಿಲ್ಲ - ಎಂದು (೧೮-೬೬, ೧೧೪೨) ಹೇಳಿರುವದರಿಂದ ಅವಿದ್ಯೆಯೆಂದರೂ ಅನಾತ್ಮವಾದ ದೇಹಾದಿಗಳಲ್ಲಿರುವ ಆತ್ಮತ್ವಭ್ರಾಂತಿ ಎಂದರೂ ಒಂದೇ ಎಂಬುದು ಆಚಾರ್ಯರ ಮತವೆಂದು ಏರ್ಪಡುತ್ತದೆ. (೫) “ಅವಿವೇಕಜ್ಞಾನರೂಪವಾದ ಅವಿದ್ಯೆಯೆಂಬ ಬುದ್ಧಿವೃತ್ತಿಯಿಂದ ಆತ್ಮನು ಶಬ್ದಾದಿಗಳ ಜ್ಞಾತೃವೆನಿಸುತ್ತಾನೆ ; ವಿವೇಕರೂಪವಾದ ವಿದ್ಯೆಯೆಂಬ ಬುದ್ಧಿವೃತ್ತಿಯಿಂದ ಆತ್ಮನು ಜ್ಞಾನಿ ಎನ್ನಿಸಿಕೊಳ್ಳುತ್ತಾನೆ ; ಅವಿದ್ಯೆಯಂತೆ ವಿದ್ಯೆಯೂ ಅಪರಮಾರ್ಥವೇ” (೨-೨೧, ೪೩) ಎಂದು ಹೇಳುವ ಭಾಷ್ಯವಚನವನ್ನು ನೋಡಿದರೆ ವಿದ್ಯಾವಿದ್ಯೆಗಳು ಅಂತಃಕರಣದ ವೃತ್ತಿಯ ರೂಪವಾಗಿರುತ್ತವೆ, ಆತ್ಮನಿಗೆ ಸಂಬಂಧಿಸಿಲ್ಲ - ಎಂಬುದೇ ಭಾಷ್ಯಕಾರರ ಅಭಿಪ್ರಾಯವೆಂದು ಸಿದ್ಧವಾಗುತ್ತದೆ. ಆತ್ಮವಿಷಯವಾದ ಅಗ್ರಹಣ, ಅನ್ಯಥಾಗ್ರಹಣ, ಸಂಶಯ, ಅಧ್ಯಾಸ, ಭ್ರಾಂತಿ, ಮಿಥ್ಯಾಜ್ಞಾನ, ಮಿಥ್ಯಾಪ್ರತ್ಯಯ - ಮುಂತಾದ ಶಬ್ದಗಳಿಂದ ಹೇಳುವ ಬುದ್ಧಿವೃತ್ತಿಯಲ್ಲದೆ ಬೇರೊಂದು ಅವಿದ್ಯೆಯನ್ನು ಆಚಾರ್ಯರು ಒಪ್ಪಿರುತ್ತಾರೆಂಬುದಕ್ಕೆ ಗೀತಾಭಾಷ್ಯದಲ್ಲಿ ಯಾವ ಆಧಾರವೂ ದೊರೆಯುವದಿಲ್ಲ. ಆದರೆ ಇಲ್ಲಿ ಒಂದು ವಿಷಯವನ್ನು ನೆನಪಿನಲ್ಲಿಡಬೇಕು. ಆತ್ಮಾನಾತ್ಮರ ಅಧ್ಯಾಸ ರೂಪದ ಅವಿದ್ಯೆಯಿಂದಲೇ ಎಲ್ಲಾ ವ್ಯವಹಾರವೂ ಕಲ್ಪಿತವಾಗಿರುವದರಿಂದ ವಿದ್ಯಾವಿದ್ಯಾವ್ಯವಹಾರವೂ ಈ ಅವಿದ್ಯೆಯಿಂದಲೇ ಕಲ್ಪಿತವಾಗಿರುತ್ತದೆ.

ಜ್ಞಾನನಿಷ್ಠೆ ಎಂದರೇನು ?

ಗೀತೆಯಲ್ಲಿ ಜ್ಞಾನ, ವಿಜ್ಞಾನ - ಎಂಬ ಎರಡು ಶಬ್ದಗಳನ್ನು ಪಯೋಗಿಸಿ ತತ್ತ್ವ ಜ್ಞಾನವನ್ನು ಪರಾಮರ್ಶಿಸಿರುತ್ತದೆ. ಇಂಥ ಕಡೆಗಳಲ್ಲಿ “ಜ್ಞಾನವೆಂದರೆ ಶಾಸ್ತ್ರಾಚಾರ್ಯರುಗಳ ಉಪದೇಶದಿಂದ ಉಂಟಾಗುವ ಆತ್ಮಜ್ಞಾನವು ; ವಿಜ್ಞಾನವೆಂದರೆ ವಿಶೇಷವಾಗಿ ಉಂಟಾಗಿರುವ ಆತ್ಮಾನುಭವವು” (೩-೪೧, ೨೨೪ ; ೭-೨, ೪೫೪) ಎಂದು ವಿವರಿಸಿರುತ್ತದೆ. ಈ ವಿವರಣೆಯ ಬಲದಿಂದ ಕೆಲವರು ಶಾಸ್ತ್ರದಿಂದ ಉಂಟಾಗುವ ಜ್ಞಾನವನ್ನು ಚೆನ್ನಾಗಿ ಆವೃತ್ತಿಮಾಡಿದರೇ ಸರಿಯಾದ ಅನುಭವರೂಪವಾದ ಜ್ಞಾನವುಂಟಾಗುತ್ತದೆ ಎಂದು ಆಚಾರ್ಯರು ಅಭಿಪ್ರಾಯಪಟ್ಟಿರುವರೆಂದು ಭ್ರಾಂತರಾಗಿರುತ್ತಾರೆ. ಆದರೆ ಈ ಜ್ಞಾನಾಭ್ಯಾಸವಾದವು ಆಚಾರ್ಯರಿಗೆ ಸಮ್ಮತವಲ್ಲವೆಂಬುದಕ್ಕೆ ಅವರ ಗ್ರಂಥಗಳಲ್ಲಿಯೇ ಸಾಕಾದಷ್ಟು ಆಧಾರವು ದೊರೆಯುತ್ತದೆ. ಹೇಗೆಂದರೆ ಉಪದೇಶಸಾಹಸ್ರಿ, ಬೃಹದಾರಣ್ಯಕಭಾಷ್ಯ, ಸೂತ್ರಭಾಷ್ಯ, ಮಾಂಡೂಕ್ಯಭಾಷ್ಯ - ಇವುಗಳಲ್ಲಿ ವಾಕ್ಯಜ್ಞಾನವನ್ನು ಬಲವಾಗಿ ಅಭ್ಯಾಸಮಾಡಿದಮೇಲೆಯೇ ಅವಿದ್ಯೆಯು ಪೂರ್ಣವಾಗಿ ಹೋಗುವದೆಂಬ ಪ್ರಸಂಖ್ಯಾನವಾದವನ್ನೂ, ವಾಕ್ಯಜನ್ಯ ಜ್ಞಾನವನ್ನು ಅಭ್ಯಾಸಮಾಡಿದ ಬಳಿಕ ಹುಟ್ಟುವ ಸಾಕ್ಷಾತ್ಕಾರವೆಂಬ ಹೊಸ ಜ್ಞಾನವೇ ನಿಜವಾಗಿ ಅಜ್ಞಾನವನ್ನು ತೊಲಗಿಸುವದೆಂಬವರ ವಾದವನ್ನೂ - ಖಂಡಿಸಿರುತ್ತದೆ. ಪ್ರಕೃತವಾದ ಗೀತಾಭಾಷ್ಯದಲ್ಲಿಯೇ (೧೮-೫೫, ೧೧೦೬) ಜ್ಞಾನನಿಷ್ಠೆ ಎಂದರೆ ಜ್ಞಾನಾವೃತ್ತಿ - ಎಂಬ ಪಕ್ಷವನ್ನು ಪೂರ್ವಪಕ್ಷಿಯ ಮೂಲಕವಾಗಿ ಖಂಡಿಸಿ ಹೇಳಿರುವ ದೇನೆಂದರೆ : “ಯಾವಾಗ ಯಾವ ವಿಷಯದಲ್ಲಿ ಜ್ಞಾನವುಂಟಾಗುತ್ತದೆಯೋ ಆಗಲೇ ಆ ವಿಷಯವನ್ನು ಗೊತ್ತಾಗಿ ಅರಿತುಕೊಂಡುಬಿಡುತ್ತಾರಾದ್ದರಿಂದ ಜ್ಞಾನಾವೃತ್ತಿಯೇನೂ ಬೇಕಿರುವದಿಲ್ಲ. ಆದ್ದರಿಂದ ಜ್ಞಾನದಿಂದ ಅರಿತುಕೊಳ್ಳುವದಿಲ್ಲವೆಂದೂ ಜ್ಞಾನಾವೃತ್ತಿ ರೂಪವಾದ ಜ್ಞಾನನಿಷ್ಠೆಯಿಂದ ಅರಿತುಕೊಳ್ಳುತ್ತಾನೆಂದೂ ಹೇಳಿರುವದು ವಿರುದ್ಧವು”. ಇದೇ ಸಂದರ್ಭದಲ್ಲಿ ‘ಜ್ಞಾನನಿಷ್ಠೆ’ ಎಂದರೇನೆಂಬ ಬಗ್ಗೆ ಅವರು ತಮ್ಮ ಮತವನ್ನು ಹೀಗೆ ವರ್ಣಿಸಿರುತ್ತಾರೆ : “ಶಾಸ್ತ್ರಾಚಾರ್ಯೋಪದೇಶೇನ ಜ್ಞಾನೋತ್ಪತ್ತಿಪರಿಪಾಕ ಹೇತುಂ ಸಹಕಾರಿಕಾರಣಂ ಬುದ್ಧಿವಿಶುದ್ಧಾದಿ ಅಮಾನಿತ್ವಾದಿ ಚ ಅಪೇಕ್ಷ ಜನಿತಸ್ಯ ಕ್ಷೇತ್ರಜ್ಞಪರಮಾತ್ಮೈಕತ್ವಜ್ಞಾನಸ್ಯ ಕರ್ತೃತ್ವಾದಿಕಾರಕಭೇದಬುದ್ಧಿನಿಬಂಧನ ಕರ್ಮಸಂನ್ಯಾಸಸಹಿತಸ್ಯ ಸ್ವಾತ್ಮಾನುಭವನಿಶ್ಚಯರೂಪೇಣ ಯದವಸ್ಥಾನಂ ಸಾ ಪರಾ ಜ್ಞಾನನಿಷ್ಠಾ ಇತ್ಯುಚ್ಯತೇ” ಈ ವಾಕ್ಯದಲ್ಲಿ ಅಡಕವಾಗಿರುವ ಹೇಳಿಕೆಗಳನ್ನು ಒಂದೊಂದಾಗಿ ಬಿಡಿಸಿ ನೋಡಿದರೆ ತಿಳಿಯಬರುವದೇನೆಂದರೆ : (೧) ಜ್ಞಾನವುಂಟಾಗು

ವದಕ್ಕೆ ಶಾಸ್ತ್ರವ್ರವಣವನ್ನೂ ಆಚಾರ್ಯೋಪದೇಶದ ಸಹಾಯದಿಂದ ಮನನವನ್ನೂ ಮಾಡಿರಬೇಕು. (೨) ಅದು ಹುಟ್ಟುವದಕ್ಕೂ ಪರಿಪಕ್ವವಾಗುವದಕ್ಕೂ ಚಿತ್ತ ಶುದ್ಧಿಯೇ ಮುಂತಾದದ್ದೂ ಅಮಾನಿತ್ಯವೇ ಮುಂತಾದ ಸಹಕಾರಿಸಾಧನವೂ ಬೇಕು. (೩) ಜ್ಞಾನವು ಅಭೇದಬುದ್ಧಿರೂಪವಾಗಿರುವದರಿಂದ ಭೇದಬುದ್ಧಿನಿಮಿತ್ತವಾದ ಕರ್ಮಗಳೆಲ್ಲವನ್ನೂ ಸಂನ್ಯಾಸಮಾಡಿಯೇ ಈ ಸಾಧನಗಳನ್ನು ಕೈಕೊಂಡಿರಬೇಕು. (೪) ಕ್ಷೇತ್ರಜ್ಞ, ಪರಮಾತ್ಮ - ಎಂಬ ಶಬ್ದಗಳಿಂದ ಶಾಸ್ತ್ರವು ಹೇಳುತ್ತಿರುವದು ಒಂದೇ ತತ್ವವು ಎಂಬ ನಿಶ್ಚಿತವಾದ ಬುದ್ಧಿಯು ಈ ಸಾಧನಗಳಿಂದಲೇ ಉಂಟಾಗುತ್ತದೆ. ಈ ನಿಶ್ಚಯವೇ ಜ್ಞಾನನಿಷ್ಠೆಯು. ಅಮಾನಿತ್ಯಾದಿಗಳನ್ನು ಅಭ್ಯಾಸಮಾಡುವದರಿಂದ ಜ್ಞಾನನಿಷ್ಠೆಗೆ ಯೋಗ್ಯತೆಯು ಬರುವದೆಂದೂ ಆ ಗುಣಗಳು ಯಾವನಲ್ಲಿ ಅಯತ್ನವಾಗಿ ನಿಂತಿರುವವೋ ಅವನು ಜ್ಞಾನನಿಷ್ಠನೆಂದೂ (೧೩-೨, ೭೮೩) ಹೇಳಿರುವದರ ಮರ್ಮವೇ ಇದು. ಆದ್ದರಿಂದಲೇ ಆಚಾರ್ಯರು ಈ ಜ್ಞಾನನಿಷ್ಠೆಯೇ ಆರ್ತಾದಿಗೌಣ ಭಕ್ತಿಗಳಿಗಿಂತ ಬೇರೆಯಾಗಿ ನಾಲ್ಕನೆಯದಾದ ಪರಭಕ್ತಿಯೆಂದೂ ಈ ಭಕ್ತಿಯಿಂದಲೇ ಕ್ಷೇತ್ರಜ್ಞಪರಮಾತ್ಮರು ಬೇರೆ ಎಂಬ ಬುದ್ಧಿಯು ನಿಶ್ಚೇಷವಾಗಿ ತೊಲಗುವದೆಂದೂ (೧೮-೫೫, ೧೧೦೨) ಹೇಳಿರುತ್ತಾರೆ.

ಜ್ಞಾನನಿಷ್ಠೆಯುಂಟಾಗುವದು ಸಾಧ್ಯವೆ ?

ಜ್ಞಾನನಿಷ್ಠೆಯು ಅಥವಾ ವಿಜ್ಞಾನವು ಎಂದರೆ ಬ್ರಹ್ಮಾತ್ಮೈಕ್ಯವು ಅನುಭವಕ್ಕೆ ಬರುವದು ಎಂಬುದು ಆಚಾರ್ಯರ ಮತವಷ್ಟೆ ? ಈ ವಿಜ್ಞಾನವು ಉಂಟಾಗುವದು ಸಾಧ್ಯವೇ ಇಲ್ಲ ಎಂಬ ಪೂರ್ವಪಕ್ಷವನ್ನು ಬೇರೆಬೇರೆ ದೃಷ್ಟಿಕೋನಗಳಿಂದ ತೆಗೆದು ಗೀತಾಭಾಷ್ಯದಲ್ಲಿ ಸಮಾಧಾನವನ್ನು ಕೊಟ್ಟಿರುತ್ತದೆ. (೧) “ಅವಿಕ್ರಿಯನಾದ ಅಕರ್ತೃವಾದ ಆತ್ಮನು ನಾನು ಎಂಬ ಜ್ಞಾನವು ಯಾರಿಗೂ ಉಂಟಾಗಲೇ ಆರದು ; ಅದು ಉಂಟಾಗುವಹಾಗಿದ್ದರೆ ಸರ್ವಕರ್ಮಸಂನ್ಯಾಸವು ಸಾಧ್ಯವಾಗುತ್ತಿತ್ತು” (೨-೨೧, ೪೫) ಎಂಬುದು ಮೀಮಾಂಸಕರ ಮತ್ತು ಅವರ ಪ್ರಕ್ರಿಯೆಯನ್ನು ಅವಲಂಬಿಸುವ ವೇದಾಂತಿಗಳ ಆಕ್ಷೇಪವು. ನಾನು ಕರ್ತೃವಲ್ಲ, ಭೋಕ್ತೃವಲ್ಲ ಎಂಬ ಜ್ಞಾನವು ಯಾವನಿಗೆ ಉಂಟಾಗುವದೋ ಅವನು ಮಾತ್ರ ಎಲ್ಲಾ ಕರ್ಮಗಳನ್ನೂ ಕೈಬಿಡಬಲ್ಲನು (೧೮-೧೨, ೧೦೨೫) ಎಂದು ಆಚಾರ್ಯರು ಹೇಳುತ್ತಾರೆ. ಗೃಹಸ್ಥನಿಗೆ ವಿಧಿಸಿರುವ ಅಗ್ನಿಹೋತ್ರಾದಿ ಕರ್ಮಗಳನ್ನು ಮಾಡದೆ ಬಿಟ್ಟು ಸಂನ್ಯಾಸಿಯು ಕೂಡ ಭಿಕ್ಷಾಟನವೇ ಮುಂತಾದ ತನ್ನ ಆಶ್ರಮದ ಕರ್ಮಗಳನ್ನೂ, ನೋಡುವದು, ಕೇಳುವದು, ಮೂಸು ವದು, ಮುಟ್ಟುವದು - ಮುಂತಾದ ಅವರ್ಜನೀಯವಾದ ಶರೀರೇಂದ್ರಿಯಕರ್ಮಗಳನ್ನೂ ಮಾಡಲೇಬೇಕಾಗುವದಲ್ಲವೆ ? ಹೀಗಿರುವಲ್ಲಿ ಅಕರ್ತೃತ್ವಜ್ಞಾನವು ಯಾರಿಗೆ ತಾನೆ ಹೇಗೆ

ಉಂಟಾದೀತು ? - ಎಂಬುದು ಆಕ್ಷೇಪಕನ ಆಶಯವು. ಇದಕ್ಕೆ ಆಚಾರ್ಯರ ಸಮಾಧಾನವೇನೆಂದರೆ ಅಕರ್ತೃತ್ವಜ್ಞಾನವು ಯಾರಿಗೂ ಉಂಟಾಗದೆ ಇದ್ದರೆ ಅದನ್ನೂ ಅದಕ್ಕೆ ಸಾಧನವೆಂದು ಶಮಾದಿಗಳನ್ನೂ ಶಾಸ್ತ್ರದಲ್ಲಿ ಉಪದೇಶಿಸಿರುವುದು ವ್ಯರ್ಥವಾಗುವುದು. ಕರ್ಮವನ್ನು ಶಾಸ್ತ್ರವು ಉಪದೇಶಿಸಿದ ಮಾತ್ರದಿಂದ ಧರ್ಮ-ಧರ್ಮಾದಿಗಳುಂಟೆಂಬ ಜ್ಞಾನವೂ ಜನ್ಮಾಂತರಲೋಕಾಂತರಗಳಿರುವವೆಂಬ ಜ್ಞಾನವೂ ಉಂಟಾಗುವವೆಂದು ಒಪ್ಪುವ ಮೀಮಾಂಸಕರು ಅದೇ ಶಾಸ್ತ್ರದ ಉಪದೇಶದಿಂದ ಅಧಿಕಾರಿಯಾದವನಿಗೆ ಆತ್ಮಜ್ಞಾನವೂ ಉಂಟಾಗುವದೆಂದು ಏತಕ್ಕೆ ಒಪ್ಪಬಾರದು ? ಆದ್ದರಿಂದ ಶಾಸ್ತ್ರವು ಪ್ರಮಾಣವೆಂದು ಒಪ್ಪುವವರು ಈ ಆಕ್ಷೇಪವನ್ನು ಮಾಡಬಾರದು. (೧) ಆತ್ಮನನ್ನು ಅರಿತುಕೊಳ್ಳುವದಕ್ಕೆ ಕರಣವೇ ಇಲ್ಲ ; ಆತ್ಮನು ಕರಣಕ್ಕೆ ವಿಷಯನೂ ಅಲ್ಲ ; ನಿರಾಕಾರನೂ ಆಗಿರುತ್ತಾನೆ. ಆದ್ದರಿಂದ ಆತ್ಮವಿಷಯವಾದ ವಿಜ್ಞಾನವು ಉಂಟಾಗುವದು ಶಕ್ಯವಲ್ಲ ಎಂಬುದು ಮತ್ತೊಂದು ಪೂರ್ವಪಕ್ಷವು. ಹೊರಗಿನ ವಸ್ತುಗಳನ್ನು ಯಾವಾಗಲೂ ಕರಣದಿಂದಲೇ ಅರಿಯುತ್ತೇವೆ. ಅಂತಃ-ಕರಣವು ಯಾವ ವಿಷಯವನ್ನು ಅರಿಯಬೇಕೋ ಅದರ ಆಕಾರವನ್ನು ತಳೆಯಬೇಕು. ಆದರೆ ಆತ್ಮನು ವಿಷಯನಲ್ಲ, ವಿಷಯಿ ; ಸಾಕಾರನಲ್ಲ, ನಿರಾಕಾರನು ; ಆದ್ದರಿಂದ ಆತ್ಮನು ಅಂತಃಕರಣಕ್ಕೆ ಗೋಚರನಾಗುವ ಸಂಭವವೇ ಇಲ್ಲ ಎಂಬುದು ಆಕ್ಷೇಪಕನ ಆಶಯವು. ಇದಕ್ಕೆ ಭಾಷ್ಯಕಾರರ ಸಮಾಧಾನವೇನೆಂದರೆ (ಕ) “ಮನಸ್ಸಿನಿಂದಲೇ ಈ ಆತ್ಮನನ್ನು ಕಂಡುಕೊಳ್ಳಬೇಕು” (ಬೃ. ೪-೪-೧೯) ಎಂದು ಶ್ರುತಿ ಹೇಳುತ್ತಿದೆ-ಯಾದ್ದರಿಂದ ಮನಸ್ಸೇ ಆತ್ಮದರ್ಶನಕ್ಕೆ ಕರಣವು ; ಸಾಮಾನ್ಯ ಜನರಿಗೂ ಮನಸ್ಸಿದೆಯಾದರೂ ಅವರಿಗೆ ಶ್ರುತ್ಯುಕ್ತವಾದ ಶಮದಮಾದಿಗಳ ಸಂಸ್ಕಾರ ವಿಲ್ಲದ್ದರಿಂದ ಅವರ ಅಂತಃಕರಣವು ಆತ್ಮನನ್ನು ಅರಿತುಕೊಳ್ಳಲಾರದೆ ಇದೆ. ಆದ್ದರಿಂದ ಆತ್ಮಜ್ಞಾನಕ್ಕೆ ಕರಣವಿಲ್ಲವೆಂಬುದು ಸರಿಯಲ್ಲ (೨-೨೧, ೪೫). (ಖ) ಆತ್ಮವಿಜ್ಞಾನಕ್ಕೆ ಆತ್ಮನು ವಿಷಯನಾಗಬೇಕಾದದ್ದೇನೂ ಇಲ್ಲ ; ಆತ್ಮನು ಸಾಕಾರನಾಗಿರಬೇಕಾದದ್ದೂ ಇಲ್ಲ. ವಿಷಯವನ್ನು ಅರಿಯುವ ಅಂತಃಕರಣವು ವಿಷಯದಂತೆ ಆಗಬೇಕು ; ಅದರಂತೆ ಆತ್ಮನನ್ನು ಅರಿತುಕೊಳ್ಳುವದಕ್ಕೆ ಅಂತಃಕರಣವು ಆತ್ಮನಂತೆ ನಿರ್ಮಲವಾಗಿ ಸ್ವಚ್ಛವಾಗಿ ಸೂಕ್ಷ್ಮವಾಗಬೇಕು (೧೮-೫೦, ೧೦೯೨). ನಿರಾಕಾರನಾದ ಆತ್ಮನನ್ನು ಅರಿತುಕೊಳ್ಳುವದಕ್ಕೆ ಪ್ರಯತ್ನಮಾಡುವದಾದರೂ ಹೇಗೆ ? ಎಂದರೆ ಆತ್ಮಚೈತನ್ಯಕ್ಕೆ ಸಂಬಂಧಪಡದ ವಿಷಯವನ್ನು ಕಲ್ಪಿಸಿಕೊಳ್ಳುವದು ಕೂಡ ಆಗುವ ಹಾಗಿಲ್ಲ. ಆದ್ದರಿಂದ ವಿಷಯಗಳ ಜ್ಞಾನವಾಗುವಾಗಲೆಲ್ಲ ಆತ್ಮಚೈತನ್ಯದಿಂದೊಡಗೂಡಿದ ವಿಷಯದ ಜ್ಞಾನವೇ ಆಗುತ್ತಿರುತ್ತದೆ. ಆದಕಾರಣ ಆತ್ಮಜ್ಞಾನವನ್ನು ಹೊಸದಾಗಿ

ಮಾಡಿಕೊಳ್ಳಬೇಕಾಗಿರುವದಿಲ್ಲ. ಹೊರಗಿನ ವಿಷಯಾಕಾರವಾದ ಬುದ್ಧಿಯನ್ನು ಬಿಟ್ಟರೆ ಸಾಕು, ಜ್ಞಾನನಿಷ್ಠೆಯಾದಂತೆಯೇ (೧೮-೫೦, ೧೦೯೭, ಭಾ.ಭಾ. ೩೪, ೧೩೫). ಆತ್ಮನು ಪ್ರಮಾತೃಸ್ವರೂಪನಾಗಿರುವದರಿಂದಲೂ ಸ್ವತಃಸಿದ್ಧನಾಗಿರುವದರಿಂದಲೂ ಅವನನ್ನು ಅರಿಯುವದಕ್ಕೆ ಪ್ರಮಾಣವೇ ಬೇಕಿಲ್ಲ (೨-೧೮, ೩೪ ; ೧೮-೫೦, ೧೦೯೭). ಶಾಸ್ತ್ರವು ಆತ್ಮನನ್ನು ತಿಳಿಸಿಕೊಡುವದೆಂಬುದು ಕೂಡ ಅವನಲ್ಲಿ ಕಲ್ಪಿತವಾಗಿರುವ ಪ್ರಮಾತೃತ್ವವನ್ನು ಕಳೆದು ಪ್ರಮಾಣಪ್ರಮೇಯವ್ಯವಹಾರವನ್ನು ಹುಸಿಗೈಯುವದರಿಂದಲೇ. ಆದ್ದರಿಂದಲೇ ಅದು 'ಅಂತ್ಯಪ್ರಮಾಣ'ವೆನಿಸಿರುತ್ತದೆ (೨-೧೮, ೩೪). (೩) ಜ್ಞಾನವೂ ನಿರಾಕಾರವು, ಆತ್ಮನೂ ನಿರಾಕಾರನು ; ಹೀಗಿರುವಲ್ಲಿ ಆತ್ಮವಿಜ್ಞಾನವು ಉಂಟಾಗುವದಾದರೂ ಹೇಗೆ ? - ಎಂಬುದು ಮತ್ತೊಂದು ಪೂರ್ವ ಪಕ್ಷವು. ಇದಕ್ಕೆ ಸಮಾಧಾನವೇನೆಂದರೆ ಜ್ಞೇಯದ ಅರಿವು ಜ್ಞಾನಾಧೀನವಾಗಿರುವದರಿಂದ ಜ್ಞಾನವು ಅತ್ಯಂತಪ್ರಸಿದ್ಧವೆಂದು ಒಪ್ಪಬೇಕು ; ಹಾಗಿಲ್ಲದಿದ್ದರೆ ಅದನ್ನು ಅರಿಯುವದಕ್ಕೂ ಜ್ಞಾನಾಂತರವು ಬೇಕೆಂದಾಗಿ ಅನವಸ್ಥೆಯುಂಟಾಗುವದು. ಹೀಗೆಯೇ ಜ್ಞಾತೃವಾದ ಆತ್ಮನೂ ಅತ್ಯಂತವಾಗಿ ಪ್ರಸಿದ್ಧನೆಂದು ಒಪ್ಪಬೇಕು ; ಇಲ್ಲದಿದ್ದರೆ ಅವನನ್ನರಿಯುವದಕ್ಕೂ ಬೇರೆಯ ಜ್ಞಾತೃಜ್ಞಾನಗಳು ಬೇಕಾಗುವದರಿಂದ ಅನವಸ್ಥೆಯುಂಟಾಗುವದು. ಆದ್ದರಿಂದ ಆತ್ಮಜ್ಞಾನವು ಸಿದ್ಧವೇ ಆಗಿದೆ ; ಅನಾತ್ಮದಲ್ಲಿರುವ ಆತ್ಮಬುದ್ಧಿಯನ್ನು ಮಾತ್ರ ಶಾಸ್ತ್ರಾಚಾರ್ಯರ ಉಪದೇಶದಿಂದ ತೊಲಗಿಸಿಕೊಳ್ಳಬೇಕಾದದ್ದು ಅವಶ್ಯ. ಈ ಯತ್ನದ ಫಲವನ್ನೇ ಜ್ಞಾನನಿಷ್ಠೆ ಎಂದು ಕರೆಯುತ್ತಾರೆ (೧೮-೫೦, ೧೦೯೯).

ಗೀತೋಕ್ತವಿಶ್ವವ್ಯಾಪಕಧರ್ಮ

ಶ್ರೀಶಂಕರಾಚಾರ್ಯರ ಅಭಿಪ್ರಾಯದಂತೆ ಸಕಲಪ್ರಾಣಿಗಳಿಗೂ ಆತ್ಮನಾಗಿರುವ ವಾಸುದೇವನೆಂಬ ಹೆಸರಿನ ಪರಮಾರ್ಥತತ್ವವನ್ನು ತಿಳಿಸುವದೇ ಗೀತೆಯ ಗುರಿಯು. ಈ ತತ್ತ್ವವು ಸ್ವತಃಸಿದ್ಧವಾಗಿರುವದರಿಂದ ಯಾವದೊಂದು ಶಾಸ್ತ್ರವಚನವನ್ನು ಅಥವಾ ಆಪ್ತವಚನವನ್ನು ಪ್ರಮಾಣವೆಂದು ಶ್ರದ್ಧೆಯಿಂದ ನಂಬಿದರೇ ವಚನಪ್ರಾಮಾಣ್ಯದ ಬಲದಿಂದ ಸಿದ್ಧವಾಗುವದೆಂಬುದೇನೂ ಅಲ್ಲ. ಶಾಸ್ತ್ರಾಚಾರ್ಯರ ಉಪದೇಶವು ನಾವು ಸ್ವಾಭಾವಿಕವಾಗಿ ಅವಲಂಬಿಸಿರುವ ತಪ್ಪುತಿಳಿವಳಿಕೆಯನ್ನು ಕಳೆದುಕೊಳ್ಳುವದಕ್ಕೇ ಹೊರತು ಈ ತತ್ತ್ವವನ್ನು ವಿಷಯೀಕರಿಸುವ ಹೊಸ ಪ್ರಮಾಣಜ್ಞಾನವನ್ನುಂಟು ಮಾಡುವದಕ್ಕಲ್ಲ. ಸಾರ್ವತ್ರಿಕಾನುಭವದ ಆಧಾರದಿಂದಲೇ ಅಧಿಕಾರಿಗಳೆಲ್ಲರೂ ಮನಗಾಣಬಹುದಾದ ಈ ಸಿದ್ಧಾಂತದ ಅಡಿಗಲ್ಲಿನ ಮೇಲೆ ಧರ್ಮಕ್ಕೆ ಬೇಕಾದ ನೀತಿಯ

ತತ್ತ್ವಗಳೂ ಈಶ್ವರನ ವಿಷಯವಾದ ಭಕ್ತಿಧ್ಯಾನಗಳೂ ಭದ್ರವಾಗಿ ನಿಲ್ಲುವದಕ್ಕೆ ಆಗುತ್ತದೆ. ಆದ್ದರಿಂದ ಗೀತೆಯಲ್ಲಿ ಹೇಳಿರುವದು ವಿಶ್ವವ್ಯಾಪಕವಾದ ಧರ್ಮವಾಗಿರುತ್ತದೆ.

ಆದರೆ ವಿಶ್ವವ್ಯಾಪಕವಾದ ಧರ್ಮವೆಂದರೇನೆಂಬುದನ್ನು ನಾವು ನಿಶ್ಚಯಿಸಿಕೊಳ್ಳಬೇಕು. ಸಮುದ್ರದಲ್ಲಿರುವ ದೊಡ್ಡ ಮೀನೊಂದು ಹಲವು ಸಣ್ಣಪುಟ್ಟ ಮೀನುಗಳನ್ನು ನುಂಗುವಂತೆ ಭೂಮಂಡಲದಲ್ಲಿರುವ ಯಾವದಾದರೊಂದು ಪ್ರಬಲವಾದ ಧರ್ಮವು ಮಿಕ್ಕ ಧರ್ಮದವರನ್ನೆಲ್ಲ ವಿವಿಧೋಪಾಯಗಳಿಂದ ಮತಾಂತರಗೊಳಿಸಿ ಎಲ್ಲೆಲ್ಲಿಯೂ ತಾನೊಂದೇ ಧರ್ಮವಾಗಿ ಉಳಿಯುವದು ಸಾಧ್ಯವೂ ಅಲ್ಲ, ಯಾರಿಗೂ ಇಷ್ಟವೂ ಅಲ್ಲ. ಎಲ್ಲರ ಸ್ವಾತಂತ್ರ್ಯವನ್ನೂ ಬದಿಗೊತ್ತಿ ತನ್ನ ಉಪದೇಶಗಳನ್ನು ಅವರ ತಲೆಯಮೇಲೆ ಹೊರಿಸುವ ಒಂದು ತಂಡದವರು ತರುವ ಉಪದೇಶಕ್ಕೆ 'ಧರ್ಮ'ವೆಂಬ ಘನತೆಯ ಹೆಸರು ಎಂದಿಗೂ ಸಲ್ಲಲಾರದು. ಅವರವರಿಗೆ ಇಷ್ಟವಾದ ದೇವತೆಯಲ್ಲಿಯೇ ಶ್ರದ್ಧೆಯನ್ನು ಹೆಚ್ಚಿಸಿ ಆ ದೇವತೆಯ ಆರಾಧನೆಯ ಮೂಲಕವಾಗಿಯೇ ಅವರ ಇಷ್ಟಾರ್ಥಗಳನ್ನು ತಾನು ಕೊಡುವೆನೆಂದೇ ಗೀತೋಕ್ತನಾದ ವಾಸುದೇವಭಗವಂತನು ವಾಗ್ದಾನ ಮಾಡಿರುತ್ತಾನೆ (೭-೨೧). ಗೀತೋಕ್ತವಾಗಿರುವ ವಿಶ್ವವ್ಯಾಪಕಧರ್ಮದ ತತ್ತ್ವವನ್ನು ಅರಿತ ಜ್ಞಾನಿಯ ನಿಶ್ಚಯವು ಹೇಗಿರುವದೆಂದರೆ, "ನನ್ನ ಆತ್ಮನಾಗಿರುವ ವಾಸುದೇವನೇ ಬ್ರಹ್ಮಾ ದಿಸ್ತಂಬಪರ್ಯಂತವಾದ ಸಕಲಭೂತಗಳಿಗೂ ಆತ್ಮನಾಗಿರುತ್ತಾನೆ". ಈ ನಿಶ್ಚಯವುಳ್ಳವನು ಯಾವ ಪ್ರಾಣಿಗೂ ಯಾವ ಹಿಂಸೆಯನ್ನೂ ಮಾಡುವದಿಲ್ಲ (೧೩-೨೮), ಸರ್ವಭೂತಗಳಿಗೂ ಹಿತವನ್ನುಂಟು ಮಾಡುವದರಲ್ಲಿಯೇ ನಿರತನಾಗಿರುತ್ತಾನೆ (೫-೨೫, ೧೨-೪). ಈ ರೀತಿಯಲ್ಲಿ ನೋಡಿದರೆ ವಿಶ್ವಪ್ರೇಮವೇ ವಿಶ್ವೇಶ್ವರನಾದ ವಾಸುದೇವನ ಭಜನೆಯು ; ವಿಶ್ವಾತ್ಮನಾದ ವಾಸುದೇವನ ಜ್ಞಾನವೇ ಪರಮಪುರುಷಾರ್ಥಕ್ಕೆ ಸಾಧನವು ; ಸ್ವಧರ್ಮವನ್ನು ಆತನ ಆರಾಧನೆಯನ್ನಾಗಿ ತಿರುಗಿಸಿಕೊಳ್ಳುವ ಕರ್ಮಯೋಗವೇ ಆತನ ಜ್ಞಾನಕ್ಕೆ ಉಪಾಯವು. ಹೀಗೆಂಬುದು ಶಂಕರಾಚಾರ್ಯರ ಭಾಷ್ಯದಿಂದ ನಮಗೆ ಲಭಿಸಿರುವ ಮಂಗಲಕರವಾದ ಉಪದೇಶವು.

ಸರ್ವಜಿತ್ ಸಂವತ್ಸರ
ಆಷಾಢ ಶುದ್ಧ ಏಕಾದಶಿ
೧೯೪೭

ಗ್ರಂಥಕರ್ತ

ವಿಷಯಾನುಕ್ರಮಣಿಕೆ

ಹತ್ತನೆಯ ಅಧ್ಯಾಯ (ವಿಭೂತಿಯೋಗ)

ಪರಮಾತ್ಮನ ವಿಭೂತಿ ಮತ್ತು ಯೋಗ (೬೦೧-೬೦೦) - ವಿಭೂತಿಗಳನ್ನರಿತವರಿಗೆ ದೊರೆಯುವ ಯೋಗ (೬೦೧-೬೦೨) - ಅರ್ಜುನನ ಪ್ರಶ್ನೆ (೬೦೮-೬೧೪) - ಭಗವಂತನು ತನ್ನ ವಿಭೂತಿಗಳನ್ನು ವಿಸ್ತರಿಸಿದ್ದು (೬೧೫-೬೪೨) - ಭಗವದ್ವಿಭೂತಿಯನ್ನು ಗುರುತಿಸುವದಕ್ಕೆ ಸೂಚನೆ (೬೪೮-೬೪೯) - ಉಪಸಂಹಾರ (೬೫೦). ಪುಟಗಳು ೫೬೨-೬೦೪

ಹತ್ತನೆಯ ಅಧ್ಯಾಯದ ಸಾರ

ಪುಟ ೬೦೫

ಹನ್ನೊಂದನೆಯ ಅಧ್ಯಾಯ (ವಿಶ್ವರೂಪದರ್ಶನಯೋಗ)

ಅರ್ಜುನನ ಪ್ರಾರ್ಥನೆ (೬೫೧-೬೫೫) - ಭಗವಂತನು ಅರ್ಜುನನಿಗೆ ದಿವ್ಯದೃಷ್ಟಿಯನ್ನು ಕೊಟ್ಟಿದ್ದು (೬೫೬-೬೬೧) - ಅರ್ಜುನನಿಗೆ ವಿಶ್ವರೂಪವನ್ನು ತೋರಿಸಿದ್ದು (೬೬೨-೬೬೭) - ಅರ್ಜುನನು ಕಂಡ ವಿಶೇಷಗಳು, ಆಡಿದ ಮಾತು (೬೬೮-೬೯೧) - ಭಗವಂತನು ಭೂಭಾರಹರಣಕ್ಕಾಗಿ ಬಂದಿರುವನೆಂದದ್ದು (೬೯೨-೬೯೫) - ಅರ್ಜುನನ ಸ್ತೋತ್ರ ಮತ್ತು ಕ್ಷಮಾಪಣೆ (೬೯೬-೭೦೮) - ಅರ್ಜುನನ ಪ್ರಾರ್ಥನೆ (೭೦೯-೭೧೦) - ಭಗವಂತನು ವಿಶ್ವರೂಪದ ಮಹಿಮೆಯನ್ನು ಹೇಳಿದ್ದು (೭೧೧-೭೧೭) - ವಿಶ್ವರೂಪದರ್ಶನಕ್ಕೆ ಭಕ್ತಿಯೇ ಸಾಧನ (೭೧೮-೭೨೩). ಪುಟಗಳು ೬೦೬-೬೬೭

ಹನ್ನೊಂದನೆಯ ಅಧ್ಯಾಯದ ಸಾರ

ಪುಟಗಳು ೬೬೮-೬೬೯

ಹನ್ನೆರಡನೆಯ ಅಧ್ಯಾಯ (ಭಕ್ತಿಯೋಗ)

ಅರ್ಜುನನ ಪ್ರಶ್ನೆ : ಯಾರು ಹೆಚ್ಚಿನ ಯೋಗಿಗಳು ? (೭೨೪-೭೨೫) - ಭಗವಂತನ ಉತ್ತರ : ವಿಶ್ವರೂಪೋಪಾಸಕರು ಯೋಗವಿತ್ತಮರು (೭೨೬-೭೨೭) - ಅಕ್ಷರೋಪಾಸಕರು ಸ್ವತಂತ್ರರು (೭೨೮-೭೩೦) - ಅಕ್ಷರೋಪಾಸನೆಯಲ್ಲಿ ಕ್ಲೇಶ ಹೆಚ್ಚು (೭೩೧) - ವಿಶ್ವರೂಪೋಪಾಸಕರಿಗೆ ಭಗವಂತನು ಉದ್ಧಾರಕನು (೭೩೨-೭೩೪) - ವಿಶ್ವರೂಪೋಪಾಸನೆಯ ಮೆಟ್ಟಿಲುಗಳು (೭೩೫-೭೩೯) - ಸರ್ವಕರ್ಮಫಲತ್ಯಾಗದ ಸ್ತುತಿ (೭೪೦-೭೪೨) - ಮುಂದಿನ ಪ್ರಕರಣವು ಅಕ್ಷರೋಪಾಸಕರದ್ದೇ (೭೪೩) - ಅಕ್ಷರೋಪಾಸಕರ ಲಕ್ಷಣ (೭೪೪-೭೫೦) - ಭಕ್ತಿಯೋಗವನ್ನು ಸಾಧನಮಾಡುವವರು ಭಗವತ್ಪ್ರಿಯರು (೭೫೧). ಪುಟಗಳು ೬೭೦-೭೦೦

ಹನ್ನೆರಡನೆಯ ಅಧ್ಯಾಯದ ಸಾರ

ಪುಟಗಳು ೭೦೧-೭೦೨

ಹದಿಮೂರನೆಯ ಅಧ್ಯಾಯ (ಕ್ಷೇತ್ರಕ್ಷೇತ್ರಜ್ಞಯೋಗ)

ಈ ಅಧ್ಯಾಯದ ಸಂಬಂಧ (೭೫೩) - ಕ್ಷೇತ್ರಕ್ಷೇತ್ರಜ್ಞರ ಸ್ವರೂಪ (೭೫೪-೭೫೭) -

ಆತ್ಮೈಕ್ಯವಿಷಯದಲ್ಲಿ ಆಕ್ಷೇಪಸಮಾಧಾನಗಳು : (೧) ಸಂಸಾರಿತ್ವವು ಅವಿದ್ಯೆಯಿಂದ ಆರೋಪಿತವಾಗಿದೆ (೨೫೮-೨೫೯) - (೨) ಜ್ಞೇಯಜ್ಞಾತ್ಯಗಳಿಗೂ ಪರಸ್ಪರಾಧ್ಯಾಸವಾಗಬಹುದು (೨೬೦)-(೩) ಅವಿದ್ಯೆಯು ಕರಣಧರ್ಮ, ಆತ್ಮಧರ್ಮವಲ್ಲ (೨೬೧) - (೪) ಶಾಸ್ತ್ರಾನರ್ಥಕ್ಕಾದಿದೋಷಪರಿಹಾರ (೨೬೨-೨೬೬) - (೫) ಸಂಸಾರವು ಅವಿದ್ಯಾಕಲ್ಪಿತವ್ಯವಹಾರವೇ (೨೬೭) - (೬) ಪಂಡಿತಮೂರ್ಖರು (೨೬೮-೨೬೯) - (೭) ಕ್ಷೇತ್ರಜ್ಞನಲ್ಲಿ ಅವಿದ್ಯೆಯಿದೆ ಎಂಬುದಕ್ಕೆ ಪ್ರಮಾಣವಿಲ್ಲ (೨೭೦) - (೮) ಅವಿದ್ಯೆ ಯಾರಿಗೆ ಸೇರಿದ್ದು ? (೨೭೧-೨೭೨) - (೯) ಆತ್ಮನ ಜ್ಞಾನಕರ್ತೃತ್ವವು ಔಪಚಾರಿಕ (೨೭೩-೨೭೪) - ಈ ಅಧ್ಯಾಯಾರ್ಥದ ಮಾಹಾತ್ಮ್ಯ (೨೭೫-೨೭೮) - ಕ್ಷೇತ್ರದ ವಿವರ (೨೭೯-೨೮೨) - ಜ್ಞಾನಸಾಧನವಾದ ಅಮಾನಿತ್ವಾದಿಗಳು (೨೮೩-೨೮೮) - ಜ್ಞೇಯವಾದ ಬ್ರಹ್ಮ (೨೮೯-೨೯೨) - ಬ್ರಹ್ಮವು ಇದೆ, ಇಲ್ಲ ಎಂಬ ಶಬ್ದಗಳಿಗೆ ವಿಷಯವಲ್ಲ (೨೯೩-೨೯೫) - ಬ್ರಹ್ಮವು ಇದೆ (೨೯೬-೩೦೩) - ಕ್ಷೇತ್ರಾದಿಗಳ ಜ್ಞಾನವು ಈಶ್ವರಭಕ್ತನಿಗಾಗುವದು (೩೦೪-೩೦೫) - ಪ್ರಕೃತಿಪುರುಷರಿಂದ ಆಗುವ ಭೂತೋತ್ಪತ್ತಿ (೩೦೬-೩೧೧) - ಸಂಸಾರಕ್ಕೆ ಕಾರಣ (೩೧೨-೩೧೪) - ಸಂಸಾರವನ್ನು ತೊಲಗಿಸುವ ಜ್ಞಾನ (೩೧೫-೩೧೬) - ಆತ್ಮಜ್ಞಾನದ ಫಲ (೩೧೭) - ಜ್ಞಾನಿಗೆ ಜನ್ಮಾಂತರವಿಲ್ಲವೆಂಬುದಕ್ಕೆ ಯುಕ್ತಿ (೩೧೮-೩೨೦) - ಆತ್ಮಸಾಕ್ಷಾತ್ಕಾರಕ್ಕೆ ಉಪಾಯಗಳು (೩೨೧-೩೨೩) - ಜನ್ಮಕ್ಕೆ ಕಾರಣವಾದ ಕ್ಷೇತ್ರಕ್ಷೇತ್ರಜ್ಞಸಂಯೋಗ (೩೨೪-೩೨೬) - ಅವಿದ್ಯೆಯನ್ನು ಕಳೆಯುವ ಜ್ಞಾನ (೩೨೭-೩೩೬) - ಆತ್ಮನಿಗೆ ದೇಹಸಂಬಂಧದ ಅಂಟು ಇಲ್ಲ (೩೩೭-೩೪೨) - ಉಪಸಂಹಾರ (೩೪೩-೩೪೪). ಪುಟಗಳು ೨೦೩-೩೨೧
ಹದಿಮೂರನೆಯ ಅಧ್ಯಾಯದ ಸಾರ ಪುಟಗಳು ೩೨೨-೩೨೪

ಹದಿನಾಲ್ಕನೆಯ ಅಧ್ಯಾಯ (ಗುಣತ್ರಯವಿಭಾಗಯೋಗ)

ಈ ಅಧ್ಯಾಯದ ಸಂಬಂಧ (೩೪೫) - ಜ್ಞಾನದಿಂದಾಗುವ ಪ್ರಯೋಜನ (೩೪೬-೩೪೮) - ಎಂಥ ಕ್ಷೇತ್ರಕ್ಷೇತ್ರಜ್ಞಸಂಯೋಗವು ಜಗತ್ಕಾರಣವು ? (೩೪೯-೩೫೧) - ಗುಣಗಳಿಂದಾಗುವ ಬಂಧ (೩೫೨-೩೬೧) - ಯಾವ ಗುಣವು ಎದ್ದುಕೊಂಡಿರುವದೆಂಬುದಕ್ಕೆ ಗುರುತು (೩೬೨-೩೬೬) - ಮರಣಾನಂತರದಲ್ಲಿ ಆಗುವ ಫಲಗಳು ಗುಣಗಳ ಕಾರ್ಯವೇ (೩೬೭-೩೭೧) - ಗುಣಗಳಿಂದಾಗುವ ಬಂಧದ ಉಪಸಂಹಾರ (೩೭೨-೩೭೪) - ಗುಣಗಳಿಂದ ಬಿಡುಗಡೆ ಹೇಗೆ ? (೩೭೫-೩೭೮) - ಗುಣಾತೀತನ ಲಕ್ಷಣ (೩೭೯-೩೮೬) - ಗುಣಗಳನ್ನು ಮೀರುವುದಕ್ಕೆ ಮುಖ್ಯ ಉಪಾಯ (೩೮೭-೩೯೦). ಪುಟಗಳು ೩೨೫-೩೫೯
ಹದಿನಾಲ್ಕನೆಯ ಅಧ್ಯಾಯದ ಸಾರ ಪುಟಗಳು ೩೫೯-೩೬೦

ಹದಿನೈದನೆಯ ಅಧ್ಯಾಯ (ಪುರುಷೋತ್ತಮಯೋಗ)

ಈ ಅಧ್ಯಾಯದ ಸಂಬಂಧ (೩೯೧) - ಸಂಸಾರವೆಂಬ ವೃಕ್ಷ (೩೯೨-೩೯೪) - ಸಂಸಾರದಲ್ಲಿ ಆಸಕ್ತಿಯಿಲ್ಲದವರಿಗೆ ಪರಮಪುರುಷಾರ್ಥ (೩೯೫-೪೦೦) - ಜೀವನು ಪರಮಾರ್ಥವಾಗಿ ಪರಮಾತ್ಮಸ್ವರೂಪನೇ (೪೦೧-೪೦೯) - ಪರಮಾತ್ಮನ ವಿಭೂತಿಸಂಕ್ಷೇಪ (೪೧೦-೪೧೫) -

ಪರಮಾತ್ಮನು ವ್ಯಕ್ತಾವ್ಯಕ್ತಗಳನ್ನು ಮೀರಿದ ಪುರುಷೋತ್ತಮನು (೯೧೬-೯೨೩) - ಈ ಅಧ್ಯಾಯದಲ್ಲಿ ಹೇಳಿದ ಜ್ಞಾನದ ಮಹಿಮೆ (೯೨೪-೯೨೫). ಪುಟಗಳು ೮೬೧-೮೬೬

ಹದಿನೈದನೆಯ ಅಧ್ಯಾಯದ ಸಾರ

ಪುಟಗಳು ೮೯೭-೮೯೮

ಹದಿನಾರನೆಯ ಅಧ್ಯಾಯ (ದೈವಾಸುರಸಂಪದ್ವಿಭಾಗಯೋಗ)

ಅಧ್ಯಾಯದ ಸಂಬಂಧ (೯೨೬) - ದೈವಸಂಪತ್ತು (೯೨೭-೯೨೯) - ಅಸುರಸಂಪತ್ತು (೯೨೦-೯೩೧) - ದೈವಾಸುರಸಂಪತ್ತುಗಳ ಕಾರ್ಯ (೯೩೨-೯೩೩) ಅಸುರಸಂಪತ್ತಿನ ವಿವರ (೯೩೪-೯೪೮) - ಅಸುರರಿಗೆ ಆಗುವ ದುರ್ಗತಿ (೯೪೯-೯೫೦) - ಅಸುರಸಂಪತ್ತನ್ನು ಬಿಟ್ಟವರಿಗೆ ಶ್ರೇಯಸ್ಸಾಗುವದು (೯೫೧-೯೫೩) - ಶಾಸ್ತ್ರವೇ ಸನ್ಮಾರ್ಗಕ್ಕೆ ಪ್ರಮಾಣವು (೯೫೪-೯೫೬). ಪುಟಗಳು ೮೯೯-೯೨೫

ಹದಿನಾರನೆಯ ಅಧ್ಯಾಯದ ಸಾರ

ಪುಟಗಳು ೯೨೬-೯೨೭

ಹದಿನೇಳನೆಯ ಅಧ್ಯಾಯ (ಶ್ರದ್ಧಾತ್ರಯವಿಭಾಗಯೋಗ)

ಅರ್ಜುನನ ಪ್ರಶ್ನೆ (೯೫೭-೯೫೮) - ಶ್ರದ್ಧಾವಂತರಾದ ಅಜ್ಞರ ಪೂಜೆಯ ಸ್ವಭಾವ (೯೫೯-೯೬೪) - ರಾಜಸತಾಮಸರ ನಿಷ್ಠೆ ಅಸುರವಾದದ್ದು (೯೬೫-೯೬೬) - ಆಹಾರಾದಿಗಳ ವಿಂಗಡದ ಪ್ರತಿಜ್ಞೆ (೯೬೮-೯೬೯) - ಆಹಾರದಲ್ಲಿ ಸಾತ್ವಿಕಾದಿಭೇದ (೯೭೦-೯೭೨) ಯಜ್ಞದಲ್ಲಿ ಸಾತ್ವಿಕಾದಿಭೇದ (೯೭೩-೯೭೬) - ತಪಸ್ಸಿನಲ್ಲಿ ಸಾತ್ವಿಕಾದಿಭೇದ (೯೭೭-೯೮೪) - ದಾನದಲ್ಲಿ ಸಾತ್ವಿಕಾದಿಭೇದ (೯೮೫-೯೮೮) - ಪರಮಾತ್ಮನ ನಾಮಸ್ಮರಣೆಯಿಂದ ಕರ್ಮಸಾದ್ಗುಣ್ಯ (೯೮೯-೯೯೫) - ಅಶ್ರದ್ಧೆಯಿಂದ ಮಾಡಿದ ಕರ್ಮವು ನಿಷ್ಫಲ (೯೯೬-೯೯೭). ಪುಟಗಳು ೯೨೮-೯೫೮

ಹದಿನೇಳನೆಯ ಅಧ್ಯಾಯದ ಸಾರ

ಪುಟಗಳು ೯೫೯-೯೬೦

ಹದಿನೆಂಟನೆಯ ಅಧ್ಯಾಯ (ಉಪಸಂಹಾರ)

ಅಧ್ಯಾಯದ ಸಂಬಂಧ (೯೯೮) ಸಂನ್ಯಾಸತ್ಯಾಗಶಬ್ದಗಳ ಅರ್ಥ (೯೯೯-೧೦೦೨) ಕರ್ಮತ್ಯಾಗದ ವಿಷಯದಲ್ಲಿ ಅಜ್ಞರ ವಿಕಲ್ಪಗಳು (೧೦೦೩-೧೦೦೫) - ಕರ್ಮಫಲತ್ಯಾಗವೇ ಸಾತ್ವಿಕತ್ಯಾಗ (೧೦೦೬-೧೦೧೦) - ಈ ಶ್ಲೋಕದಲ್ಲಿ ಏತಾನ್ಯಪಿ ಎಂಬುದರ ಅರ್ಥ (೧೦೧೧-೧೦೧೨) ಅಧಿಕಾರಿಯು ನಿತ್ಯಕರ್ಮವನ್ನು ಬಿಡಬಾರದು (೧೦೧೩-೧೦೧೮) - ಸಾತ್ವಿಕತ್ಯಾಗದಫಲ (೧೦೧೯-೧೦೨೧) - ಅನಾತ್ಮಜ್ಞನು ಕರ್ಮತ್ಯಾಗವನ್ನು ಮಾಡಲಾರನು (೧೦೨೨-೧೦೨೩) - ಸಂನ್ಯಾಸಿಗಳಿಗೆ ಕರ್ಮದ ಅಂಟಿಲ್ಲ (೧೦೨೪-೧೦೨೫) - ಆತ್ಮನು ಕರ್ತೃವಲ್ಲವೆಂದು ತಿಳಿಯುವದೇ ಜ್ಞಾನ (೧೦೨೬-೧೦೩೪) - ಆತ್ಮನಲ್ಲಿ ದೃಷ್ಟಿಭೇದದಿಂದ ಕರ್ತೃತ್ವಾಕರ್ತೃತ್ವಗಳು (೧೦೩೫-೧೦೩೭) - ಕರ್ಮಗಳಿಗೆ ಪ್ರವರ್ತಕವಾದದ್ದು ಯಾವದು ? (೧೦೩೮-೧೦೩೯) - ಕ್ರಿಯಾಕಾರಕಫಲವೆಲ್ಲ ತ್ರಿಗುಣಾತ್ಮಕವಾಗಿದೆ (೧೦೪೦-೧೦೪೧) - ಜ್ಞಾನದಲ್ಲಿ ಗುಣಭೇದದಿಂದ ಮೂರು ಬಗೆ (೧೦೪೨-೧೦೪೬) - ಕರ್ಮದಲ್ಲಿ

ಗುಣಭೇದದಿಂದ ಮೂರು ಬಗೆ (೧೦೪೭-೧೦೫೦) - ಕರ್ತೃವಿನಲ್ಲಿ ಗುಣಭೇದದಿಂದ ಮೂರು ಬಗೆ (೧೦೫೧-೧೦೫೪) - ಬುದ್ಧಿಧೃತಿಗಳಲ್ಲಿ ಗುಣಭೇದದಿಂದ ಮೂರು ಬಗೆ (೧೦೫೫-೧೦೬೧) ಸುಖದಲ್ಲಿ ಗುಣಭೇದದಿಂದ ಮೂರು ಬಗೆ (೧೦೬೨-೧೦೬೬) - ತ್ರಿಗುಣರಹಿತ ವಾದದ್ದು ಯಾವದೊಂದೂ ಇಲ್ಲ (೧೦೬೭-೧೦೬೮) - ಗೀತಾರ್ಥೋಪಸಂಹಾರ : ಚಾತುರ್ವರ್ಣ್ಯಕರ್ಮವಿಭಾಗ (೧೦೬೯-೧೦೭೫) - ಸ್ವಧರ್ಮಕ್ಕೆ ಆಗುವ ವಿಶಿಷ್ಟಫಲ (೧೦೭೬-೧೦೮೧) - ಕರ್ಮತ್ಯಾಗವು ಶಕ್ಯವೆ, ಅಲ್ಲವೆ ? (೧೦೮೨) - ಕರ್ಮತ್ಯಾಗವು ಶಕ್ಯವಲ್ಲವೆಂಬ ಪೂರ್ವಪಕ್ಷ (೧೦೮೩) - ವೈಶೇಷಿಕಮತದಂತೆ ಕರ್ಮತ್ಯಾಗದ ಉಪಪತ್ತಿ (೧೦೮೪) - ವೈಶೇಷಿಕಮತದ ಖಂಡನೆ (೧೦೮೫-೧೦೮೮) - ಸಾಂಖ್ಯಮತಖಂಡನೆ (೧೦೮೯-೧೦೯೦) - ಅಜ್ಞಾನಿಗೆ ಕರ್ಮತ್ಯಾಗವು ಅಶಕ್ಯ, ಜ್ಞಾನಿಗೆ ಶಕ್ಯ (೧೦೯೧) - ಕರ್ಮಸಿದ್ಧಿಯಾದ ಬಳಿಕ ನೈಷ್ಕರ್ಮ್ಯಸಿದ್ಧಿಯು ದೊರೆಯುವ ಬಗೆ (೧೦೯೨-೧೦೯೫) - ಜ್ಞಾನನಿಷ್ಠೆಯನ್ನು ಪಡೆದು ಕೊಳ್ಳುವುದು ಸಾಧ್ಯವೆ ? (೧೦೯೬-೧೦೯೯) - ಜ್ಞಾನನಿಷ್ಠೆಯನ್ನು ಪಡೆಯುವ ಮಾರ್ಗ (೧೧೦೦-೧೧೦೩) - ಜ್ಞಾನನಿಷ್ಠೆಯ ಫಲ (೧೧೦೪-೧೧೦೫) - ಜ್ಞಾನನಿಷ್ಠೆ ಎಂದರೆ ಏನು ? (೧೧೦೬-೧೧೦೭) - ಜ್ಞಾನನಿಷ್ಠೆಯು ಸರ್ವಕರ್ಮಸಂನ್ಯಾಸ ಪೂರ್ವಕವಾಗಿರಬೇಕು (೧೧೦೮) - ಭಕ್ತಿಯೋಗದ ಹೊಗಳಿಕೆ (೧೧೦೯-೧೧೧೦) - ಅರ್ಜುನನಿಗೆ ಉಪದೇಶ (೧೧೧೧-೧೧೧೭) - ಉಪಸಂಹಾರ (೧೧೧೮-೧೧೨೪) - ಗೀತಾರ್ಥವಿಷಯವಾಗಿ ಚರ್ಚೆ : ವಿಚಾರದ ವಿಷಯ (೧೧೨೫) - ಸಿದ್ಧಾಂತ : ಜ್ಞಾನದಿಂದ ಮುಕ್ತಿ (೧೧೨೬-೧೧೨೭) - ಪೂರ್ವಪಕ್ಷ : ಕರ್ಮಮಾತ್ರದಿಂದ ಮೋಕ್ಷ (೧೧೨೮-೧೧೨೯) - ಸಿದ್ಧಾಂತ : ಕರ್ಮದಿಂದಲೇ ಮೋಕ್ಷ ವಾಗಲಾರದು (೧೧೩೦) - ನಿತ್ಯಕರ್ಮಗಳ ಆಯಾಸವು ಕರ್ಮಾಂತರದ ಫಲವಲ್ಲ (೧೧೩೧-೧೧೩೫) - ಕರ್ಮವು ಅವಿದ್ಯಕವಾಗಿರುವುದರಿಂದ ಜ್ಞಾನದಿಂದಲೇ ನಾಶವಾಗುತ್ತದೆ (೧೧೩೬) - ಕರ್ತೃತ್ವವು ಅವಿದ್ಯಕ, ಗೌಣವಲ್ಲ ; (೧೧೩೭-೧೧೪೦) - ಶಾಸ್ತ್ರಪ್ರಾಮಾಣ್ಯವಿಚಾರ (೧೧೪೧) - ಆತ್ಮನಿಗೆ ಸನ್ನಿಧಿಮಾತ್ರದಿಂದಲೂ ನಿಜವಾದ ಕರ್ತೃತ್ವವಿಲ್ಲ (೧೧೪೨) - ಶಾಸ್ತ್ರ ಸಂಪ್ರದಾಯವಿಧಿ (೧೧೪೩-೧೧೪೪) - ಹೇಳುವವನಿಗೂ ಓದುವವನಿಗೂ ಕೇಳುವವನಿಗೂ ಫಲ (೧೧೪೫-೧೧೫೦) - ಅರ್ಜುನನಿಗೆ ಮೋಹವು ಹೋಗಿ ಆದ ಕೃತಕೃತೃತೆ (೧೧೫೧-೧೧೫೩) - ಕಥಾಸಂಬಂಧ (೧೧೫೪-೧೧೬೦).

ಹದಿನೆಂಟನೆಯ ಅಧ್ಯಾಯದ ಸಾರ

ಶ್ಲೋಕಾನುಕ್ರಮಣಿಕೆ

ಶಬ್ದಾನುಕ್ರಮಣಿಕೆ

ಪುಟಗಳು ೯೬೧-೧೧೩೦

ಪುಟಗಳು ೧೧೩೧-೧೧೩೩

ಪುಟಗಳು 1-6

ಪುಟಗಳು 7-21

ಸಂಕ್ಷೇಪಾಕ್ಷರಗಳ ವಿವರಣೆ

ಈ ಗ್ರಂಥರತ್ನಮಾಲೆಯ ಉಳಿದ ಸಂಪುಟಗಳಂತೆ ಇಲ್ಲಿಯೂ ಆಯಾಗ್ರಂಥಗಳನ್ನು ಮೊದಲನೆಯ ಅಕ್ಷರದಿಂದ ಸೂಚಿಸಿದೆ. ಭಾಷ್ಯಭಾಗಗಳನ್ನು ಒಂದೊಂದು ಸಂಖ್ಯೆಯಿಂದಲೂ ಗೀತೆಯ ಅಧ್ಯಾಯ, ಶ್ಲೋಕ - ಇವನ್ನು ಎರಡು ಸಂಖ್ಯೆಗಳಿಂದಲೂ ತಿಳಿಸಿದೆ. ಸ್ಪಷ್ಟವಾಗಿ ತಿಳಿಯಬರುವ ಸಂಕೇತಗಳನ್ನು ಬಿಟ್ಟು ಕೆಲವು ಹೊಸಸಂಕೇತಗಳನ್ನು ಮಾತ್ರ ಇಲ್ಲಿ ವಿವರಿಸಿದೆ.

ಅ	ಪೂನಾನಗರಿಯ ಅಪ್ಪೇಕರ್ ಕಂಪೆನಿಯಲ್ಲಿ ಮುದ್ರಿತವಾದ ಗೀತಾಭಾಷ್ಯ.
ಅ.ನು.	ಅನುಶಾಸನಪರ್ವ
ಅಶ್ವ.	ಅಶ್ವಮೇಧಪರ್ವ
ಆ	ಆನಂದಗಿರಿಯ ವ್ಯಾಖ್ಯಾನ
ಉ.ಪ.	ಉದ್ಯೋಗಪರ್ವ
ಋ.ಮ.	ಋಗ್ವೇದ ಮಂಡಲ
ಕ ತ ಪ	ಕಲ್ಪತರು ಪರಿಮಳವ್ಯಾಖ್ಯಾನ.
ಕೌ.ಉ.	ಕೌಶೀತಕಿ ಉಪನಿಷತ್ತು
ಗು	ಗುಜರಾತಿ ಪ್ರೆಸ್ಸಿನಲ್ಲಿ ಪ್ರಕಟವಾಗಿರುವ ಗೀತಾಭಾಷ್ಯ
ಗೌ.ಧ.	ಗೌತಮಧರ್ಮಸೂತ್ರ
ತೈ.ಭಾ.	ತೈತ್ತಿರೀಯಭಾಷ್ಯ. ಹೀಗೆಯೇ ಮಿಕ್ಕ ಭಾಷ್ಯಗಳನ್ನೂ ಸೂಚಿಸಿದೆ.
ತೈ ಸ	ತೈತ್ತಿರೀಯಸಂಹಿತಾ
ನಿ	ನಿರ್ಣಯಸಾಗರಮುದ್ರಣಾಲಯದಲ್ಲಿ ಅಚ್ಚಾಗಿರುವ ಗೀತಾಭಾಷ್ಯ
ನ್ಯಾ.ಸೂ.	ನ್ಯಾಯಸೂತ್ರ

ಪಾ.ಸೂ.	ಪಾಣಿನೀಯಸೂತ್ರ
ಬೃ.ವಾ.	ಬೃಹದಾರಣ್ಯಕೋಪನಿಷದ್ಭಾಷ್ಯವಾರ್ತಿಕ, ಸುರೇಶರಾಚಾರ್ಯಕೃತ
ಭಾ.	ಭಾಷ್ಯ
ಭಾಗ	ಭಾಗವತ ಪುರಾಣ
ಭಾ.ಭಾ.	ಭಾಷ್ಯಭಾಗ.
ಮನು.	ಮನುಸ್ಮೃತಿ
ಮ	ಮದರಾಸಿನಲ್ಲಿ ಅಚ್ಚಾಗಿರುವ ಹಳೆಯ ತೆಲುಗುಲಿಪಿಯ ಪುಸ್ತಕ.
ಮೈ	ಮೈಸೂರು ಓರಿಯಂಟಲ್ ಲೈಬ್ರರಿಯಲ್ಲಿ ಅಚ್ಚಾಗಿರುವ ಗೀತಾಭಾಷ್ಯ.
ಮೋ.ಧ.	ಮೋಕ್ಷಧರ್ಮ.
ಯೋ.ಸೂ.	ಯೋಗಸೂತ್ರ, ಪತಂಜಲಿಕೃತ.
ವಾ	ಶ್ರೀರಂಗಂ ವಾಣೀವಿಲಾಸಮುದ್ರಣಾಲಯದಲ್ಲಿ ಅಚ್ಚಾಗಿರುವ ಗೀತಾಭಾಷ್ಯ.
ವಿ.ಪು.	ವಿಷ್ಣುಪುರಾಣ.
ಶಾಂ.ರಾ.ಧ.	ಶಾಂತಿಪರ್ವಮಹಾಭಾರತ, ರಾಜಧರ್ಮ.
ಶಾ ಭಾ	ಶಾಬರಭಾಷ್ಯ.
ಸ್ಕಾಂ.ಪು.	ಸ್ಕಾಂದಪುರಾಣ
ಹವ.ಪು.	ಹರಿವಂಶಪುರಾಣ

॥ॐ॥

ಶಾಂಕರಭಾಷ್ಯಸಮೇತವಾದ

ಶ್ರೀಮದ್ಭಗವದ್ಗೀತೆ

ಹತ್ತನೆಯ ಅಧ್ಯಾಯ

(ವಿಭೂತಿಯೋಗ)

ಪರಮಾತ್ಮನ ವಿಭೂತಿ ಮತ್ತು ಯೋಗ

(ಭಾಷ್ಯ)

೬೦೧. ಸಪ್ತಮೇ ಅಧ್ಯಾಯೇ ಭಗವತಃ ತತ್ತ್ವಂ ವಿಭೂತಯಶ್ಚ
ಪ್ರದರ್ಶಿತಾಃ | ನವಮೇ¹ ಚ | ಅಥ ಇದಾನೀಂ ಯೇಷು ಯೇಷು ಭಾವೇಷು ಚಿನ್ತ್ಯಃ
ಭಗವಾನ್ ತೇ ತೇ ಭಾವಾ ವಕ್ತವ್ಯಾಃ | ತತ್ತ್ವಂ ಚ ಭಗವತೋ ವಕ್ತವ್ಯಮ್
ಉಕ್ತಮಪಿ | ದುರ್ವಿಜ್ಞೇಯತ್ವಾತ್ | ಇತ್ಯತಃ ಶ್ರೀ ಭಗವಾನ್ ಉವಾಚ -

(ಭಾಷ್ಯಾರ್ಥ)

ಏಳನೆಯ ಅಧ್ಯಾಯದಲ್ಲಿ ಭಗವಂತನ ತತ್ತ್ವವನ್ನೂ ವಿಭೂತಿಗಳನ್ನೂ
ತಿಳಿಸಿದ್ದಾಗಿದೆ ; ಒಂಬತ್ತನೆಯ (ಅಧ್ಯಾಯ)ದಲ್ಲಿಯೂ ಹೇಳಿದ್ದಾಗಿದೆ. ಇನ್ನು ಈಗ,
ಯಾವಯಾವ ಭಾವಗಳಲ್ಲಿ ಭಗವಂತನನ್ನು ಧ್ಯಾನಮಾಡತಕ್ಕದ್ದೋ ಆಯಾ ಭಾವ
ಗಳನ್ನು ಹೇಳಬೇಕಾಗಿದೆ. ಭಗವಂತನ ತತ್ತ್ವವನ್ನೂ ಆಗಲೇ ಹೇಳಿದ್ದರೂ (ಅದು)
ತಿಳಿದುಕೊಳ್ಳುವದಕ್ಕೆ ಕಷ್ಟವಾದದ್ದಾದ್ದರಿಂದ (ಮತ್ತೆ) ಹೇಳಬೇಕಾಗಿದೆ. ಇದಕ್ಕಾಗಿ
ಶ್ರೀ ಭಗವಂತನು ಇಂತೆಂದನು :-

ಶ್ರೀ ಭಗವಾನ್ ಉವಾಚ -

ಭೂಯ ಏವ ಮಹಾಬಾಹೋ ಶೃಣು ಮೇ ಪರಮಂ ವಚಃ |

ಯತ್ ತೇಽಹಂ ಪ್ರೀಯಮಾಣಾಯ ವಕ್ಷಾಮಿ ಹಿತಕಾಮ್ಯಯಾ ||೧||

೧. ಶ್ರೀ ಭಗವಂತನಿಂತೆಂದನು :- ಎಲೈ ಮಹಾಬಾಹುವೆ, ನನ್ನ
ಪರಮವಚನವನ್ನು ಮತ್ತೂ (ಒಮ್ಮೆ) ಕೇಳು. ಇದನ್ನು ನಾನು ಸಂತೋಷ
ಪಡುವ ನಿನಗೆ ಹಿತಕಾಮನೆಯಿಂದ ಹೇಳುವೆನು.

1. 'ಅಷ್ಟಮೇ ನವಮೇ ಚ' ಎಂಬ ಮ|| ಪಾಠದಲ್ಲಿ 'ಅಷ್ಟಮೇ' ಹೆಚ್ಚು.

(ಭಾಷ್ಯ)

೬೦೨. ಭೂಯ ಏವ ಭೂಯಃ ಪುನಃ ಹೇ ಮಹಾಬಾಹೋ ಶೃಣು ಮೇ ಮದೀಯಂ ಪರಮಂ ಪ್ರಕೃಷ್ಟಂ ನಿರತಿಶಯವಸ್ತುನಃ ಪ್ರಕಾಶಕಂ ವಚಃ ವಾಕ್ಯಂ¹ ಯತ್ ಪರಮಂ ತೇ ತುಭ್ಯಂ ಪ್ರೀಯಮಾಣಾಯ ಮದ್ವಚನಾತ್ ಪ್ರೀಯಸೇ ತ್ವಮ್ ಅತೀವ ಅಮೃತಮಿವ ಪಿಬನ್ ತತಃ ವಕ್ಷಾಮಿ ಹಿತಕಾಮ್ಯಯಾ ಹಿತೇಚ್ಛಯಾ ||೧||

(ಭಾಷ್ಯಾರ್ಥ)

ಮತ್ತೂ (ಒಮ್ಮೆ), ಇನ್ನೂ (ಒಂದು ಸಲ), ಎಲೈ ಮಹಾಬಾಹುವೆ, ನನ್ನ ಸಂಬಂಧವಾದ ಪರಮವಾದ ಹೆಚ್ಚಿನ ಮಿಗಿಲಿಲ್ಲದ (ಆತ್ಮ)ವಸ್ತುವನ್ನು ತಿಳಿಸುವ ವಚನವನ್ನು ವಾಕ್ಯವನ್ನು ಕೇಳು. ಆ ಪರಮ (ವಾಕ್ಯವನ್ನು) ಸಂತೋಷಪಡುವ (ನಿನಗೆ) - ನೀನು ನನ್ನ ಮಾತನ್ನು ಕೇಳಿದರೆ ಅಮೃತವನ್ನು ಕುಡಿಯುತ್ತಿರುವವನಂತೆ ಬಹಳವಾಗಿ ನಲಿಯುತ್ತೀಯೆ ; ಅದರಿಂದ (ನಿನಗೆ) - ಹಿತಕಾಮನೆಯಿಂದ ಒಳ್ಳೆಯ ದಾಗ(ಲೆಂಬ) ಇಚ್ಛೆಯಿಂದ ಹೇಳುವೆನು.

(ಭಾಷ್ಯ)

೬೦೩. ಕಿಮರ್ಥಮ್ ಅಹಂ ವಕ್ಷಾಮಿ ಇತಿ ? ಅತ ಆಹ -

(ಭಾಷ್ಯಾರ್ಥ)

ನಾನೇ ಹೇಳುತ್ತಿರುವೆನೆಂಬುದೇಕೆ ? ಎಂದರೆ (ಭಗವಂತನು) ಹೇಳುತ್ತಾನೆ :-
ನ ಮೇ ವಿದುಃ ಸುರಗಣಾಃ ಪ್ರಭವಂ ನ ಮಹರ್ಷಯಃ |
ಅಹಮಾದಿಹಿ ದೇವಾನಾಂ ಮಹರ್ಷೀಣಾಂ ಚ ಸರ್ವಶಃ ||೨||

೨. ನನ್ನ ಪ್ರಭವವನ್ನು ಸುರಗಣಗಳಾಗಲಿ ಮಹರ್ಷಿಗಳಾಗಲಿ ಅರಿಯರು. ಏಕೆಂದರೆ ದೇವತೆಗಳಿಗೂ ಮಹರ್ಷಿಗಳಿಗೂ ಎಲ್ಲಾ ರೀತಿಯಿಂದಲೂ ನಾನೇ ಆದಿಯಾಗಿರುವೆನು.

(ಭಾಷ್ಯ)

೬೦೪. ನ ಮೇ ವಿದುಃ ನ ಜಾನಂತಿ ಸುರಗಣಾಃ ಬ್ರಹ್ಮಾದಯಃ² | ಕಿಂ ತೇ ನ ವಿದುಃ ? ಮಮ ಪ್ರಭವಂ ಪ್ರಭಾವಂ ಪ್ರಭುಶಕ್ತತಿಶಯಮ್ | ಅಥವಾ ಪ್ರಭವಂ

-
1. ಇದು ಮ|| ಮೈ|| ಗಳಲ್ಲಿಲ್ಲ ; ಮ|| ದಲ್ಲಿ ಇದರ ಮುಂದಿನ 'ಯತ್' ಎಂಬುದೂ ಇಲ್ಲ.
2. 'ಇನ್ದ್ರಾದಯಃ' ಮ|| ; ಮೈ|| ನಲ್ಲಿ ಈ ಮಾತೇ ಇಲ್ಲ.

ಪ್ರಭವನಮ್ ಉತ್ಪತ್ತಿಮ್¹ | ನಾಪಿ² ಮಹರ್ಷಯಃ ಭೃಗ್ವಾದಯಃ ವಿದುಃ |
ಕಸ್ಮಾತ್ ತೇ ನ ವಿದುಃ ಇತಿ ? ಉಚ್ಯತೇ | ಅಹಮ್ ಆದಿಃ ಕಾರಣಂ ಹಿ ಯಸ್ಮಾತ್
ದೇವಾನಾಂ ಮಹರ್ಷೀಣಾಂ ಚ ಸರ್ವಶಃ ಸರ್ವಪ್ರಕಾರೈಃ ||೨||

(ಭಾಷ್ಯಾರ್ಥ)

ಬ್ರಹ್ಮನೇ ಮೊದಲಾದ ದೇವತೆಗಳ ಗಣಗಳು ನನ್ನದನ್ನು ಅರಿಯರು. (ನಿನ್ನ) ಯಾವದನ್ನು ಅರಿಯರು ? ಎಂದರೆ ನನ್ನ ಪ್ರಭವವನ್ನು ಎಂದರೆ ಪ್ರಭಾವವನ್ನು, ಪ್ರಭುಶಕ್ತಿಯ ಮೇಲೆಯನ್ನು ; ಅಥವಾ ಪ್ರಭವವನ್ನು ಎಂದರೆ ಆಗೋಣವನ್ನು, ಉತ್ಪತ್ತಿಯನ್ನು (ದೇವಗಣಗಳು ಅರಿಯವು). ಭೃಗು ಮೊದಲಾದ ಮಹರ್ಷಿಗಳೂ ಅರಿಯರು. ಅವರು ಏಕೆ ಅರಿಯರು ? ಎಂದರೆ (ಭಗವಂತನು) ಹೇಳುತ್ತಾನೆ : 'ಹಿ' ಏಕೆಂದರೆ ದೇವತೆಗಳಿಗೂ ಮಹರ್ಷಿಗಳಿಗೂ ಎಲ್ಲಾ ರೀತಿಯಿಂದಲೂ ಎಂದರೆ ಸರ್ವ ಪ್ರಕಾರಗಳಿಂದಲೂ ನಾನೇ ಆದಿಯು ಕಾರಣವು.

ಯೋ ಮಾಮಜಮನಾದಿಂ ಚ ವೇತ್ತಿ ಲೋಕಮಹೇಶ್ವರಮ್ |

ಅಸಂಮೂಢಃ ಸ ಮರ್ತ್ಯೇಷು ಸರ್ವಪಾಪೈಃ ಪ್ರಮುಚ್ಯತೇ ||೩||

೩. ಯಾವನು ನನ್ನನ್ನು ಅಜನೆಂದೂ ಅನಾದಿಯೆಂದೂ ಲೋಕ ಮಹೇಶ್ವರನೆಂದೂ ತಿಳಿಯುತ್ತಾನೋ ಆತನು ಮನುಷ್ಯರಲ್ಲಿ ಸಮೂಢನಲ್ಲದವನಾಗಿ ಸಕಲಪಾಪಗಳಿಂದಲೂ ಮುಕ್ತನಾಗುತ್ತಾನೆ.

(ಭಾಷ್ಯ)

೬೦೫. ಕಿಂಚ ಯೋ ಮಾಮ್ ಅಜಮ್ ಅನಾದಿಂ ಚ ಯಸ್ಮಾತ್ ಅಹಮ್ ಆದಿಃ ದೇವಾನಾಂ ಮಹರ್ಷೀಣಾಂ ಚ ನ ಮಮ ಅನ್ಯಃ ಆದಿಃ ವಿದ್ಯತೇ ಅತಃ ಅಹಮ್ ಅಜಃ, ಅನಾದಿಶ್ಚ | ಅನಾದಿತ್ವಮ್ ಅಜತ್ವೇ ಹೇತುಃ | ತಂ ಮಾಮ್ ಅಜಮ್ ಅನಾದಿಂ ಚ ಯಃ ವೇತ್ತಿ ವಿಜಾನಾತಿ ಲೋಕಮಹೇಶ್ವರಂ ಲೋಕಾನಾಂ ಮಹಾನ್ತಮ್ ಈಶ್ವರಂ ತುರೀಯಮ್ ಅಜ್ಞಾನತತ್ಕಾರ್ಯವರ್ಜಿತಮ್³ ಅಸಂಮೂಢಃ ಸಂಮೋಹ ವರ್ಜಿತಃ ಸಃ ಮರ್ತ್ಯೇಷು, ಮನುಷ್ಯೇಷು ಸರ್ವಪಾಪೈಃ ಸರ್ವೈಃ ಪಾಪೈಃ ಮತಿ-ಪೂರ್ವಾಮತಿಪೂರ್ವಕೃತ್ಯೈಃ ಪ್ರಮುಚ್ಯತೇ ಪ್ರಮೋಕ್ಷತೇ ||೩||

1. 'ಪ್ರಭವಮ್ ಉತ್ಪತ್ತಿಂ ವಾ' ಮ|| ; 'ಉತ್ಪತ್ತಿಂ' ವಾ|| ಮೈ||.

2. 'ನ' ಮ|| ಮೈ||.

3. 'ತುರೀಯಮ್....ವರ್ಜಿತಮ್' ಈ ಮಾತುಗಳು ಮ|| ಮೈ|| ಗಳಲ್ಲಿಲ್ಲ.

(ಭಾಷ್ಯಾರ್ಥ)

ಮತ್ತು ಯಾವನು ನನ್ನನ್ನು ಅಜನೆಂದೂ ಅನಾದಿಯೆಂದೂ - ನಾನೇ ದೇವತೆಗಳಿಗೂ ಮಹರ್ಷಿಗಳಿಗೂ ಆದಿಯಾಗಿದ್ದು ನನಗೆ ಮತ್ತೊಬ್ಬನು ಆದಿ ಇಲ್ಲವಷ್ಟೆ ? ಆದ್ದರಿಂದ ನಾನು ಜನ್ಮರಹಿತನು, ಮತ್ತು ಅನಾದಿಯು. (ನಾನು) ಅನಾದಿಯಾಗಿರುವನೆಂಬುದು ಅಜನಾಗಿರುವನೆಂಬುದಕ್ಕೆ ಹೇತು. ಹೀಗೆ ನನ್ನನ್ನು ಅಜನೆಂದೂ ಅನಾದಿಯೆಂದೂ ಲೋಕಮಹೇಶ್ವರನೆಂದೂ ಲೋಕಗಳಿಗೆ ದೊಡ್ಡ ಈಶ್ವರನೆಂದೂ ಅಜ್ಞಾನವಾಗಲಿ ಅದರ ಕಾರ್ಯವಾಗಲಿ ಇಲ್ಲದ ತುರಿಯನೆಂದೂ - ಅರಿತುಕೊಳ್ಳುತ್ತಾನೋ ಮನವರಿಕೆಮಾಡಿಕೊಳ್ಳುತ್ತಾನೋ, ಅವನು ಮನುಷ್ಯರಲ್ಲೆಲ್ಲ ಅಸಂಮೂಢನಾಗಿ ಸಂಮೋಹರಹಿತನಾಗಿ ಸಕಲಪಾಪಗಳಿಂದಲೂ - ತಿಳಿದು ಮಾಡಿದ ಮತ್ತು ತಿಳಿಯದೆ ಮಾಡಿದ (ಸಕಲಪಾಪಗಳಿಂದಲೂ) ವಿಮುಕ್ತನಾಗುತ್ತಾನೆ, ಬಿಡುಗಡೆಯನ್ನು ಹೊಂದುತ್ತಾನೆ.

(ಭಾಷ್ಯ)

೬೦೬. ಇತಶ್ಚ ಅಹಂ ಮಹೇಶ್ವರೋ ಲೋಕಾನಾಮ್ -

(ಭಾಷ್ಯಾರ್ಥ)

ಈ ಕಾರಣದಿಂದಲೂ ನಾನು ಲೋಕಗಳಿಗೆ ಮಹೇಶ್ವರನು :-

ಬುದ್ಧಿಜ್ಞಾನಮಸಂಮೋಹಃ ಕ್ಷಮಾ ಸತ್ಯಂ ದಮಃ ಶಮಃ |

ಸುಖಂ ದುಃಖಂ ಭವೋಽಭಾವೋ ಭಯಂ ಚಾಭಯಮೇವ ಚ ||೪||

ಅಹಿಂಸಾ ಸಮತಾ ತುಷ್ಟಿಸ್ತಪೋ ದಾನಂ ಯಶೋಽಯಶಃ |

ಭವಂತಿ ಭಾವಾ ಭೂತಾನಾಂ ಮತ್ತ ಏವ ಪ್ರಥಗ್ವಿಧಾಃ ||೫||

೪-೫. ಬುದ್ಧಿಯು, ಜ್ಞಾನವು, ಸಂಮೋಹವಿಲ್ಲದಿರುವುದು, ಕ್ಷಮೆ, ಸತ್ಯ, ದಮ, ಶಮ, ಸುಖ, ದುಃಖ, ಭವ, ಅಭಾವ, ಭಯ, ಅಭಯ, ಅಹಿಂಸೆ, ಸಮತೆ, ತುಷ್ಟಿ, ತಪಸ್ಸು, ದಾನ, ಯಶಸ್ಸು, ಅಯಶಸ್ಸು - (ಈ) ಬೇರೆಬೇರೆಯ ಪ್ರಕಾರದ ಭಾವಗಳು ಭೂತಗಳಿಗೆ ನನ್ನಿಂದಲೇ ಆಗುವವು.

(ಭಾಷ್ಯ)

೬೦೭. ಬುದ್ಧಿಃ ಅಂತಃಕರಣಸ್ಯ ಸೂಕ್ಷ್ಮಾದ್ಯರ್ಥಾವಬೋಧನಸಾಮರ್ಥ್ಯಮ್ | ತದ್ವಂತಂ ಬುದ್ಧಿಮಾನ್ ಇತಿ ಹಿ ವದಂತಿ | ಜ್ಞಾನಮ್ ಆತ್ಮಾದಿಪದಾರ್ಥಾನಾಮ್

ಅವಬೋಧಃ | ಅಸಂಮೋಹಃ ಪ್ರತ್ಯುತ್ಪನ್ನೇಷು ಬೋದ್ಧವ್ಯೇಷು ವಿವೇಕಪೂರ್ವಿಕಾ ಪ್ರವೃತ್ತಿಃ¹ | ಕ್ಷಮಾ ಆಕ್ರೂಷ್ಯಸ್ಯ ತಾಡಿತ್ಯಸ್ಯ ವಾ ಅವಿಕ್ಯತಚಿತ್ತತಾ | ಸತ್ಯಂ ಯಥಾದೃಷ್ಟ್ಯಸ್ಯ ಯಥಾಶ್ರುತಸ್ಯ ಚ² ಆತ್ಮಾನುಭವಸ್ಯ ಪರಬುದ್ಧಿಸಜ್ಞಾನ್ತ-ಯೇ ತಥೈವ ಉಚ್ಚಾರ್ಯಮಾಣಾ ವಾಕ್ ಸತ್ಯಮ್ ಉಚ್ಯತೇ | ದಮಃ ಬಾಹ್ಯೇನ್ದ್ರಿಯೋಪಶಮಃ | ಶಮಃ ಅಂತಃಕರಣಸ್ಯ ಉಪಶಮಃ | ಸುಖಮ್ ಆಹ್ಲಾದಃ | ದುಃಖಂ ಸನ್ತಾಪಃ | ಭವಃ ಉದ್ಭವಃ, ಅಭಾವಃ ತದ್ವಿಪರ್ಯಯಃ | ಭಯಂ ಚ ತ್ರಾಸಃ ಅಭಯಮೇವ ಚ ತದ್ವಿಪರೀತಮ್³ ||೪||

(ಭಾಷ್ಯಾರ್ಥ)

ಬುದ್ಧಿ ಎಂದರೆ ಅಂತಃಕರಣಕ್ಕಿರುವ ಸೂಕ್ಷ್ಮ(ವಸ್ತು)ವೇ ಮುಂತಾದ ಪದಾರ್ಥಗಳನ್ನು ಅರಿತುಕೊಳ್ಳುವ ಸಾಮರ್ಥ್ಯವು. ಆ (ಬುದ್ಧಿ)ಯಿರುವವನನ್ನೇ ಬುದ್ಧಿವಂತನು⁴ ಎಂದು ಕರೆಯುತ್ತಾರೆ. 'ಜ್ಞಾನ'ವೆಂದರೆ ಆತ್ಮನೇ ಮೊದಲಾದ ಪದಾರ್ಥಗಳನ್ನು ಅರಿತುಕೊಳ್ಳುವುದು.⁵ ಅಸಂಮೋಹ ಎಂದರೆ ತಿಳಿಯಬೇಕಾಗಿ ಎದುರಿಗೆ ಬಂದಿರುವ (ವಿಷಯ)ಗಳಲ್ಲಿ ವಿವೇಕಪೂರ್ವಕವಾಗಿ ಪ್ರವರ್ತಿಸುವುದು. ಕ್ಷಮೆ ಎಂದರೆ (ಮತ್ತೊಬ್ಬರು ತನ್ನನ್ನು) ಬಯ್ಯರೆ ಅಥವಾ ಹೊಡೆದರೆ ಚಿತ್ತದಲ್ಲಿ ಏರುಪೇರಿಲ್ಲದೆ ಇರುವುದು. ಸತ್ಯವು ಕಂಡದ್ದನ್ನು ಕಂಡಂತೆಯೂ ಕೇಳಿದದ್ದನ್ನು ಕೇಳಿದಂತೆಯೂ ತನ್ನ ಅನುಭವವು ಮತ್ತೊಬ್ಬರ ಬುದ್ಧಿಗೆ ಹಿಡಿಯಲೆಂದು ಹಾಗೆಯೇ (ಎಂದರೆ ಕಂಡಂತೆಯೇ, ಕೇಳಿದಂತೆಯೇ) ಹೇಳುವ ವಾಕ್ಯವನ್ನು ಸತ್ಯವೆನ್ನುವರು. ದಮ ಎಂದರೆ ಹೊರಗಿನ ಇಂದ್ರಿಯಗಳನ್ನು ಬಿಗಿಹಿಡಿಯುವುದು. ಶಮವೆಂದರೆ ಒಳಗಿನ ಕರಣವಾದ ಮನಸ್ಸನ್ನು ಬಿಗಿಹಿಡಿಯುವುದು. ಸುಖ ಎಂದರೆ ಹಿಗ್ಗುವುದು ; ದುಃಖ ಎಂದರೆ ಮನಸ್ಸಿನಲ್ಲಿ ಬೇಗುದಿಗೊಳ್ಳುವುದು. ಭವ ಎಂದರೆ ಹುಟ್ಟುವುದು ; ಅಭಾವ ಎಂದರೆ ಅದಕ್ಕೆ ವಿರುದ್ಧವಾದದ್ದು. ಭಯ ಎಂದರೆ ಹೆದರಿಕೆ ; ಅದಕ್ಕೆ ವಿರುದ್ಧವಾದದ್ದೇ ಅಭಯವು.

(ಭಾಷ್ಯ)

೬೦೮. ಅಹಿಂಸಾ ಅಪೀಡಾ ಪ್ರಾಣಿನಾಮ್ | ಸಮತಾ ಸಮಚಿತ್ತತಾ | ತುಷ್ಟಿಃ ಸನ್ನೋಷಃ ಪರ್ಯಾಪ್ತಬುದ್ಧಿಃ ಲಾಭೇಷು | ತಪಃ ಇನ್ದ್ರಿಯಸಂಯಮಪೂರ್ವಕಂ

1. 'ಮತಿಪ್ರವೃತ್ತಿಃ' ಮ||. 2. 'ವಾ' ಮ|| ಮೈ||.
3. 'ತದಭಾವಃ' ಮ|| ಮೈ||.
4. ಬುದ್ಧಿ ಎಂದರೆ ಅಂತಃಕರಣವಲ್ಲ, ವಸ್ತುವನ್ನು ನಿಶ್ಚಯಿಸುವ ಸಾಮರ್ಥ್ಯ.
5. ಇದು ತಿಳಿವಳಿಕೆಯೇ, ಬರಿಯ ಸಾಮರ್ಥ್ಯವಲ್ಲ.

ಶರೀರಪೀಡನಮ್ | ದಾನಂ ಯಥಾಶಕ್ತಿಸಂವಿಭಾಗಃ | ಯಶಃ ಧರ್ಮನಿಮಿತ್ತಾ
ಕೀರ್ತಿಃ | ಅಯಶಸ್ತು ಅಧರ್ಮನಿಮಿತ್ತಾ ಅಕೀರ್ತಿಃ | ಭವಂತಿ ಭಾವಾ ಯಥೋಕ್ತಾ
ಬುದ್ಧಾದಯಃ ಭೂತಾನಾಂ ಪ್ರಾಣಿನಾಂ ಮತ್ತ ಏವ ಈಶ್ವರಾತ್ ಪೃಥಗ್ವಿಧಾಃ
ನಾನಾವಿಧಾಃ ಸ್ವಕರ್ಮಾನುರೂಪೇಣ ||೫||

(ಭಾಷ್ಯಾರ್ಥ)

ಅಹಿಂಸೆ ಎಂದರೆ ಪ್ರಾಣಿಗಳನ್ನು ಕೋಟಲೆಗೊಳಿಸದೆ ಇರುವುದು, ಸಮತೆ
ಎಂದರೆ ಚಿತ್ತವನ್ನು ಏರುಪೇರಿಲ್ಲದೆ ಇಟ್ಟುಕೊಂಡಿರುವುದು. ತುಷ್ಟಿ ಎಂದರೆ ತೃಪ್ತಿ,
ಏನಾದರೂ ಸಿಕ್ಕಿದರೆ ಇಷ್ಟೇ ಸಾಕೆಂಬ ಬುದ್ಧಿ. ತಪಸ್ಸು ಎಂದರೆ ಇಂದ್ರಿಯಗಳನ್ನು
ಬಿಗಿಹಿಡಿಯುವ ಮೂಲಕ ಶರೀರವನ್ನು ದಂಡಿಸುವುದು. ದಾನ ಎಂದರೆ ತನ್ನ
ಶಕ್ತಿಯಿದ್ದಮಟ್ಟಿಗೆ (ತನ್ನ ವಸ್ತುಗಳನ್ನು) ಮತ್ತೊಬ್ಬರಿಗೆ ಹಂಚುವುದು. ಯಶಸ್ಸು
ಎಂದರೆ ಧರ್ಮದ ನಿಮಿತ್ತದಿಂದ (ಬರುವ) ಕೀರ್ತಿ ; ಅಯಶಸ್ಸು ಎಂದರೆ
ಅಧರ್ಮದ ನಿಮಿತ್ತದಿಂದ (ಬರುವ) ಕೆಟ್ಟ ಹೆಸರು.

ಮೇಲೆ ಹೇಳಿದ ಬುದ್ಧಿಯೇ ಮುಂತಾದ ಬೇರೆಬೇರೆಯ ಪ್ರಕಾರದ ಭಾವಗಳು
ಭೂತಗಳಿಗೆ ಎಂದರೆ ಪ್ರಾಣಿಗಳಿಗೆ ನನ್ನಿಂದಲೇ ಈಶ್ವರನಿಂದಲೇ ಅವರವರ ಕರ್ಮಕ್ಕೆ
ತಕ್ಕಂತೆ ನಾನಾರೂಪವಾಗಿ ಬೇರೆಬೇರೆ ವಿಧವಾಗಿ ಆಗುವವು.

ಮಹರ್ಷಯಃ ಸಪ್ತ ಪೂರ್ವೇ ಚತ್ವಾರೋ ಮನವಸ್ತಥಾ |

ಮದ್ಭಾವಾ ಮಾನಸಾ ಜಾತಾ ಯೇಷಾಂ ಲೋಕ ಇಮಾಃ ಪ್ರಜಾಃ ||೬||

೬. ಹಿಂದಿನ ಏಳು ಮಹರ್ಷಿಗಳೂ ಮತ್ತು ನಾಲ್ಕು ಜನ ಮನುಗಳೂ
ಮದ್ಭಾವರಾಗಿ ಮಾನಸ(ಪುತ್ರ)ರಾಗಿ ಉಂಟಾದರು. ಲೋಕದಲ್ಲಿರುವ ಈ
ಪ್ರಜೆಗಳು ಅವರಿಗೆ (ಸೇರಿದವರೇ).

(ಭಾಷ್ಯ)

೬೦೯. ಕಿಂಚ ಮಹರ್ಷಯಃ ಸಪ್ತ ಭೃಗ್ವಾದಯಃ ಪೂರ್ವೇ ಅತೀತಕಾಲ
ಸಂಬಂಧಿನಃ ಚತ್ವಾರಃ ಮನವಃ ತಥಾ ಸಾವರ್ಣಾ ಇತಿ ಪ್ರಸಿದ್ಧಾಃ | ತೇ ಚ ಮದ್ಭಾವಾ
ಮದ್ಗತಭಾವನಾಃ ವೈಷ್ಣವೇನ ಸಾಮರ್ಥ್ಯೇನ ಉಪೇತಾಃ ಮಾನಸಾ ಮನಸೈವ
ಉತ್ಪಾದಿತಾಃ ಮಯಾ ಜಾತಾ ಉತ್ಪನ್ನಾಃ | ಯೇಷಾಂ ಮನೂನಾಂ ಮಹರ್ಷೀಣಾಂ ಚ
ಸೃಷ್ಟಿಃ¹ ಲೋಕೇ ಇಮಾಃ ಸ್ಥಾವರಜಂಜನಮಲಕ್ಷಣಾಃ ಪ್ರಜಾಃ ||೬||

1. 'ಸೃಷ್ಟಿಜಾಃ' ಮ|| ಮೈ||.

(ಭಾಷ್ಯಾರ್ಥ)

ಮಹರ್ಷಿಗಳು ಏಳು ಜನ, ಭೃಗುವೇ ಮೊದಲಾದವರು¹ ; ಇವರು ಹಿಂದಿನವರು ಹಿಂದಿನಕಾಲಕ್ಕೆ ಸಂಬಂಧಪಟ್ಟವರು. ಮತ್ತು ನಾಲ್ಕು ಜನ ಮನುಗಳು, ಸಾವರ್ಣರು² ಎಂದು ಪ್ರಸಿದ್ಧರಾಗಿರುವವರು. ಇವರು ಮದ್ಭಾವರಾದವರು ಎಂದರೆ ನನ್ನಲ್ಲಿಯೇ ಇಟ್ಟು ಭಾವನೆಯುಳ್ಳವರು, ವೈಷ್ಣವಸಾಮರ್ಥ್ಯದಿಂದ ಕೂಡಿದವರು ; ಮಾನಸರು ಎಂದರೆ ಮನಸ್ಸಿನಿಂದಲೇ ಉತ್ಪಾದಿತರಾಗಿ ಉಂಟಾದವರು, ಹುಟ್ಟಿದವರು. (ಈ) ಲೋಕದಲ್ಲಿರುವ ಸ್ಥಾವರಜಂಗಮರೂಪರಾದ ಪ್ರಜೆಗಳೆಲ್ಲರೂ (ಪ್ರಾಣಿಗಳೆಲ್ಲವೂ) ಈ ಮನುಗಳ ಮತ್ತು ಮಹರ್ಷಿಗಳ ಸೃಷ್ಟಿಯೇ.

ಏತಾಂ ವಿಭೂತಿಂ ಯೋಗಂ ಚ ಮಮ ಯೋ ವೇತ್ತಿ ತತ್ತ್ವತಃ |

ಸೋಽವಿಕಮ್ಪೇನ ಯೋಗೇನ ಯುಜ್ಯತೇ ನಾತ್ರ ಸಂಶಯಃ ||೨||

೨. ಈ ನನ್ನ ವಿಭೂತಿಯನ್ನೂ ಯೋಗವನ್ನೂ ಯಾವನು ತತ್ತ್ವತಃ ತಿಳಿದುಕೊಳ್ಳುವನೋ ಅವನು ಅವಿಕಂಪವಾದ ಯೋಗದಿಂದ ಕೂಡಿಸಲ್ಪಡುವನು. ಇದರಲ್ಲಿ ಸಂಶಯವಿಲ್ಲ.

(ಭಾಷ್ಯ)

೬೧೦. ಏತಾಂ ಯಥೋಕ್ತಾಂ ವಿಭೂತಿಂ ವಿಸ್ತಾರಂ ಯೋಗಂ ಚ ಯುಕ್ತಿಂ ಚ ಆತ್ಮನಃ ಘಟನಮ್ | ಅಥವಾ ಯೋಗೈಶ್ಚರ್ಯಸಾಮರ್ಥ್ಯಂ ಸರ್ವಜ್ಞತ್ವಂ ಯೋಗಜಂ ಯೋಗಃ ಉಚ್ಯತೇ | ಮಮ ಮದೀಯಂ ಯೋಗಂ ಯೋ ವೇತ್ತಿ ತತ್ತ್ವತಃ ತತ್ತ್ವೇನ ಯಥಾವತ್ ಇತ್ಯೇತತ್ | ಸಃ ಅವಿಕಮ್ಪೇನ ಅಪ್ರಚಲಿತೇನ ಯೋಗೇನ

1. ಭೃಗು, ನಭ, ವಿವಸ್ವತ, ಸುಧಾಮಾ, ವಿರಜಾಃ, ಅತಿನಾಮಾ, ಸಹಿಷ್ಣು - ಇವರು ಹಿಂದಿನ ಚಾಕ್ಷುಷಮನ್ವಂತರದವರಾದ್ದರಿಂದ 'ಪೂರ್ವೇ' ಎಂಬ ವಿಶೇಷಣವನ್ನು ಇವರಿಗೆ ಉಪಯೋಗಿಸಿದೆ ಎಂದು ಕೆಲವರು. ಭೃಗು, ಮರೀಚಿ, ಅತ್ರಿ, ಪುಲಸ್ತ್ಯ, ಪುಲಹ, ಕೃತು, ವಸಿಷ್ಠ - ಎಂಬವರೇ ಈ ಮಹರ್ಷಿಗಳೆಂದು ಮತ್ತೆ ಕೆಲವರು. ನಾರಾಯಣೇಯದಲ್ಲಿ ಇವರನ್ನು ಪ್ರವೃತ್ತಿಧರ್ಮಕ್ಕೆ ಕಾರಣರಾದ ಋಷಿಗಳೆಂದಿರುವದರಿಂದ ಈ ಪಕ್ಷವೇ ಯುಕ್ತವೆಂದು ತೋರುತ್ತದೆ. ಈ ಅಧ್ಯಾಯದ ೨೫ನೆಯ ಶ್ಲೋಕವನ್ನು ನೋಡಿ.

2. ಸ್ವಾಯಂಭುವ, ಸ್ವಾರೋಚಿಷ, ಔತ್ತಮೀ, ತಾಮಸ, ರೈವತ, ಚಾಕ್ಷುಷ, ವೈವಸ್ವತ, ಸಾವರ್ಣಿ, ದಕ್ಷಸಾವರ್ಣಿ, ಬ್ರಹ್ಮಸಾವರ್ಣಿ, ಧರ್ಮಸಾವರ್ಣಿ, ರುದ್ರಸಾವರ್ಣಿ, ದೇವಸಾವರ್ಣಿ, ಇಂದ್ರಸಾವರ್ಣಿ - ಎಂಬ ಹದಿನಾಲ್ಕು ಮನುಗಳಲ್ಲಿ ಮುಂದೆ ಬರುವ ಸಾವರ್ಣಿಗಳೆಂಬ ನಾಲ್ಕೇ ಜನರನ್ನು ಏಕೆ ಆರಿಸಿಕೊಂಡಿದೆ ಎಂಬುದು ತಿಳಿಯದು.

ಸಮ್ಯಗ್ದರ್ಶನಸ್ಥೈರ್ಯಲಕ್ಷಣೇನ ಯುಜ್ಯತೇ ಸಂಬಧ್ಯತೇ | ನಾತ್ರ ಸಂಶಯಃ
ನಾಸ್ಮಿನ್ ಅರ್ಥೇ ಸಂಶಯಃ ಅಸ್ತಿ ||

(ಭಾಷ್ಯಾರ್ಥ)

ಈ ಮೇಲೆ ಹೇಳಿದ ವಿಭೂತಿಯನ್ನೂ (ನನ್ನ ಮಾಹಾತ್ಮ್ಯದ) ವಿಸ್ತಾರವನ್ನೂ ಮತ್ತು ಯೋಗವನ್ನೂ ಎಂದರೆ ನಾನು ಮಾಡಿರುವ ಯೋಜನೆಯನ್ನೂ ಘಟನೆಯನ್ನೂ ಎಂದರ್ಥ. ಅಥವಾ ಯೋಗದಿಂದ ಉಂಟಾಗಿರುವ ಯೋಗೈಶ್ವರ್ಯ ಸಾಮರ್ಥ್ಯವಾದ ಸರ್ವಜ್ಞತ್ವವನ್ನೇ (ಇಲ್ಲಿ) ಯೋಗವೆಂದು ಕರೆದಿದೆ (ಎಂದಾದರೂ ಅರ್ಥಮಾಡಬಹುದು). ನನ್ನ (ಈ) ಯೋಗವನ್ನು ಯಾವನು ತತ್ತ್ವತಃ ಎಂದರೆ ತತ್ತ್ವದಿಂದ ಎಂದರೆ ಇದ್ದದ್ದು ಇದ್ದಂತೆ¹ ತಿಳಿದುಕೊಳ್ಳುವನೋ ಎಂದರ್ಥ. ಅವನು ಅವಿಕಂಪವಾದ ಸ್ವಲ್ಪವೂ ಅಲುಗಾಡದ ಸಮ್ಯಗ್ದರ್ಶನದಲ್ಲಿ ನೆಲೆನಿಲ್ಲುವದೆಂಬ ಯೋಗದಿಂದ ಕೂಡಿಸಲ್ಪಡುವನು, (ಅದರ) ಸಂಬಂಧವನ್ನು ಪಡೆಯುವನು. (ಅವನು ಇಂಥ ಯೋಗವನ್ನು ಪಡೆಯುವನೆಂಬ) ಇದರಲ್ಲಿ ಸಂಶಯವು, ಈ ವಿಷಯದಲ್ಲಿ ಸಂದೇಹವು, ಇರುವದಿಲ್ಲ.

ವಿಭೂತಿಗಳನ್ನರಿತವನಿಗೆ ದೊರೆಯುವ ಯೋಗ

(ಭಾಷ್ಯ)

೬೧೧. ಕೀದೃಶೇನ ಅವಿಕಂಪೇನ ಯೋಗೇನ ಯುಜ್ಯತೇ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಎಂಥ ಅಲುಗಾಡದ ಯೋಗದಿಂದೊಡಗೂಡುವನು ? ಎಂದರೆ (ಭಗವಂತನು) ಹೇಳುತ್ತಾನೆ :-

ಅಹಂ ಸರ್ವಸ್ಯ ಪ್ರಭವೋ ಮತ್ತಃ ಸರ್ವಂ ಪ್ರವರ್ತತೇ |

ಇತಿ ಮತ್ವಾ ಭಜಂತೇ ಮಾಂ ಬುಧಾ ಭಾವಸಮನ್ವಿತಾಃ

||೮||

೮. ನಾನು ಎಲ್ಲಕ್ಕೂ ಪ್ರಭವನು, ನನ್ನಿಂದ ಎಲ್ಲವೂ ಪ್ರವರ್ತಿಸುತ್ತಿರುವದು. ಹೀಗೆಂದು ತಿಳಿದ ಬುಧರು ಭಾವಸಮನ್ವಿತರಾಗಿ ನನ್ನನ್ನು ಭಜಿಸುವರು.

1. ಪರಮಾತ್ಮನೇ ಸಕಲಜಗದಾದಿ, ಸರ್ವಜ್ಞನು ; ಮಹರ್ಷಿಗಳು, ದೇವತೆಗಳು, ಮನುಗಳು - ಇವರು ಆತನಿಂದಲೇ ತಮ್ಮ ಐಶ್ವರ್ಯವನ್ನೂ ಜ್ಞಾನವನ್ನೂ ಹೊಂದಿರುವರು ಎಂದು.

(ಭಾಷ್ಯ)

೬೧೨. ಅಹಂ ಪರಂ ಬ್ರಹ್ಮ ವಾಸುದೇವಾಖ್ಯಂ ಸರ್ವಸ್ಯ ಜಗತಃ ಪ್ರಭವಃ ಉತ್ಪತ್ತಿಃ | ಮತ್ತ ಏವ ಸ್ಥಿತಿನಾಶಕ್ರಿಯಾಫಲೋಪಭೋಗಲಕ್ಷಣಂ ವಿಕ್ರಿಯಾರೂಪಂ ಸರ್ವಂ ಜಗತ್ ಪ್ರವರ್ತತೇ | ಇತಿ ಏವಂ ಮತ್ಪಾ ಭಜನೈ ಸೇವನೈ ಮಾಂ ಬುಧಾಃ ಅವಗತಪರಮಾರ್ಥತತ್ತ್ವಾಃ¹ ಭಾವಸಮನ್ವಿತಾಃ ಭಾವಃ ಭಾವನಾ ಪರಮಾರ್ಥ ತತ್ತ್ವಾಭಿನಿವೇಶಃ ತೇನ ಸಮನ್ವಿತಾಃ ಸಂಯುಕ್ತಾಃ ಇತ್ಯರ್ಥಃ ||೮||

(ಭಾಷ್ಯಾರ್ಥ)

ವಾಸುದೇವನೆಂಬ ಹೆಸರಿನ ಪರಬ್ರಹ್ಮವಾದ ನಾನು ಜಗತ್ತಿಗೆಲ್ಲಕ್ಕೂ ಪ್ರಭವವು, ಎಂದರೆ ಉತ್ಪತ್ತಿ(ಯನ್ನುಂಟುಮಾಡುವವನು) ; ನನ್ನಿಂದಲೇ ಇರುವದು, ನಾಶವಾಗುವದು, ಕೆಲಸವನ್ನು ಮಾಡುವದು, (ಅದರ) ಫಲವನ್ನು ಅನುಭವಿಸುವದು - ಎಂಬ ಮಾರ್ಪಾಡಿನ ರೂಪದಲ್ಲಿರುವ ಸಕಲ ಜಗತ್ತೂ (ತನ್ನ ತನ್ನ ಕೆಲಸದಲ್ಲಿ) ತೊಡಗುತ್ತಿರುವದು. ಹೀಗೆಂದು ತಿಳಿದು ಬುಧರು ಎಂದರೆ ಪರಮಾರ್ಥದ ತತ್ತ್ವವನ್ನು ಅರಿತುಕೊಂಡವರು ಭಾವಸಮನ್ವಿತರಾಗಿ - ಭಾವವೆಂದರೆ ಭಾವನೆಯು, ಪರಮಾರ್ಥ ತತ್ತ್ವದಲ್ಲಿಯೇ ಹೆಚ್ಚಿನ ಅಭಿಮಾನವು ; ಅದರಿಂದ ಸಮನ್ವಿತರಾಗಿ ಎಂದರೆ (ಅದರಿಂದ)ದೊಡಗೂಡಿ - ನನ್ನನ್ನು ಭಜಿಸುತ್ತಾರೆ, ಸೇವಿಸುತ್ತಾರೆ ಎಂದರ್ಥ.

ಮಚ್ಚಿತ್ತಾ ಮದ್ಗತಪ್ರಾಣಾ ಬೋಧಯಂತಃ ಪರಸ್ಪರಮ್ |

ಕಥಯಂತಶ್ಚ ಮಾಂ ನಿತ್ಯಂ ತುಷ್ಯಂತಿ ಚ ರಮಂತಿ ಚ ||೯||

೯. ಮಚ್ಚಿತ್ತರಾಗಿ ಮದ್ಗತಪ್ರಾಣರಾಗಿ ಒಬ್ಬರಿಗೊಬ್ಬರು ಬೋಧಿಸುತ್ತಾ ನಿತ್ಯವೂ ನನ್ನನ್ನು ತಿಳಿಯಹೇಳುತ್ತಾ ತೃಪ್ತರಾಗಿ ರಮಿಸುತ್ತಿರುವರು.

(ಭಾಷ್ಯ)

೬೧೩. ಕಿಂಚ ಮಚ್ಚಿತ್ತಾಃ ಮಯಿ ಚಿತ್ತಂ ಯೇಷಾಂ ತೇ ಮಚ್ಚಿತ್ತಾಃ | ಮದ್ಗತಪ್ರಾಣಾಃ ಮಾಂ ಗತಾಃ ಪ್ರಾಪ್ತಾಃ ಚಕ್ಷುರಾದಯಃ ಪ್ರಾಣಾಃ ಯೇಷಾಂ ತೇ ಮದ್ಗತಪ್ರಾಣಾಃ | ಮಯಿ ಉಪಸಂಹೃತಕರಣಾ ಇತ್ಯರ್ಥಃ | ಅಥವಾ ಮದ್ಗತಪ್ರಾಣಾಃ ಮದ್ಗತಜೀವನಾಃ ಇತ್ಯೇತತ್ | ಬೋಧಯಂತಃ ಅವಗಮಯಂತಃ² ಪರಸ್ಪರಮ್ ಅನ್ಯೋನ್ಯಮ್ | ಕಥಯಂತಶ್ಚ ಜ್ಞಾನಬಲವೀರ್ಯಾದಿಧರ್ಮೈಃ³ ವಿಶಿಷ್ಟಂ ಮಾಮ್

1. 'ಅವಗತತತ್ತ್ವಾರ್ಥಃ' ನಿ|| ಗು||.

2. 'ತತ್ತ್ವಮ್ ಅವಗಮಯಂತಃ' ಮ||.

3. 'ಜ್ಞಾನಬಲೈಶ್ಚರ್ಯಾದಿಧರ್ಮೈಃ' ಮ||.

| ತುಷ್ಯಂತಿ ಚ ಪರಿತೋಷಮುಪಯಾಂತಿ ಚ ರಮಂತಿ ಚ ರತಿಂ ಚ ಪ್ರಾಪ್ನುವಂತಿ
ಪ್ರಿಯಸಂಗತ್ಯಾ ಇವ ||೯||

(ಭಾಷ್ಯಾರ್ಥ)

ಮತ್ತು ಮಚ್ಚಿತ್ತರಾದ, ನನ್ನಲ್ಲಿಯೇ (ಇಟ್ಟು) ಚಿತ್ತವು ಯಾರಿಗೆ ಇರುವದೋ ಅವರು ಮಚ್ಚಿತ್ತರು ; ಮದ್ಗತಪ್ರಾಣರು, ನನ್ನನ್ನು ಹೊಂದಿದ (ನನ್ನನ್ನೇ) ಸೇರಿದ ಚಕ್ಷುರಿದ್ರಿಯವೇ ಮುಂತಾದ ಪ್ರಾಣಗಳು¹ ಯಾರಿಗಿರುವವೋ ಅವರು ಮದ್ಗತ ಪ್ರಾಣರು ; ತಮ್ಮ ಕರಣಗಳನ್ನು ನನ್ನಲ್ಲಿಯೇ ಉಪಸಂಹಾರಮಾಡಿದವರು ಎಂದರ್ಥ. ಅಥವಾ ಮದ್ಗತಪ್ರಾಣರು ಎಂದರೆ ನನ್ನನ್ನು ಹೊಂದಿದ ಜೀವನವುಳ್ಳವರು² ಎಂದರ್ಥ. ಪರಸ್ಪರವಾಗಿ ಒಬ್ಬರಿಗೊಬ್ಬರು ಬೋಧಿಸುತ್ತಾ ಎಂದರೆ ತಿಳಿಸಿಕೊಡುತ್ತಾ, ಜ್ಞಾನ, ಬಲ, ವೀರ್ಯ - ಮುಂತಾದ ಗುಣಗಳಿಂದ ಕೂಡಿದ ನನ್ನ ಕಥೆಯನ್ನು ಹೇಳುತ್ತಾ ತೃಪ್ತರಾಗಿರುವರು, ತೃಪ್ತಿಯನ್ನು ಹೊಂದುತ್ತಿರುವರು ; ಮತ್ತು ಪ್ರಿಯ(ವಸ್ತುವಿ) ನೊಡನೆ ಸೇರಿದಂತೆ ರಮಿಸುತ್ತಲೂ ಆನಂದವನ್ನು ಹೊಂದುತ್ತಲೂ ಇರುವರು.

(ಭಾಷ್ಯ)

೬೧೪. ಯೇ ಯಥೋಕ್ತೈಃ ಪ್ರಕಾರೈಃ ಭಜಂತೇ ಮಾಂ ಭಕ್ತಾಃ ಸಂತಃ -

(ಭಾಷ್ಯಾರ್ಥ)

ಯಾರು ಮೇಲೆ ಹೇಳಿದ ರೀತಿಗಳಲ್ಲಿ ಭಕ್ತರಾಗಿ ನನ್ನನ್ನು ಭಜಿಸುತ್ತಿರುವರೋ -
ತೇಷಾಂ ಸತತಯುಕ್ತಾನಾಂ ಭಜತಾಂ ಪ್ರೀತಿಪೂರ್ವಕಮ್ |

ದದಾಮಿ ಬುದ್ಧಿಯೋಗಂ ತಂ ಯೇನ ಮಾಮುಪಯಾಂತಿ ತೇ ||೧೦||

೧೦. ಸತತಯುಕ್ತರಾಗಿ ಪ್ರೀತಿಪೂರ್ವಕವಾಗಿ ಭಜಿಸುತ್ತಿರುವ ಅವರಿಗೆ ಆ ಬುದ್ಧಿಯೋಗವನ್ನು ಕೊಡುವೆನು, ಅದರಿಂದ ಅವರು ನನ್ನನ್ನೇ ಸೇರುವರು.

(ಭಾಷ್ಯ)

೬೧೫. ತೇಷಾಂ ಸತತಯುಕ್ತಾನಾಂ ನಿತ್ಯಾಭಿಯುಕ್ತಾನಾಂ ನಿವೃತ್ತಸರ್ವ ಬಾಹ್ಯೈಷಣಾನಾಂ ಭಜತಾಂ ಸೇವಮಾನಾನಾಮ್ | ಕಿಮ್ ಅರ್ಥಿತ್ವಾದಿನಾ ಕಾರಣೇನ ? ನ, ಇತ್ಯಾಹ - ಪ್ರೀತಿಪೂರ್ವಕಮ್ | ಪ್ರೀತಿಃ ಸ್ನೇಹಃ ತತ್ಪೂರ್ವಕಂ

1. ಕರಣಗಳು.

2. ನನಗಾಗಿಯೇ ಬಾಳಿಕೊಂಡಿರುವರು.

ಮಾಂ ಭಜತಾಮ್ ಇತ್ಯರ್ಥಃ | ದದಾಮಿ ಪ್ರಯಚ್ಛಾಮಿ ಬುದ್ಧಿಯೋಗಂ ಬುದ್ಧಿಃ ಸಮ್ಯಗ್‌ಶರ್ಫನಂ ಮತ್ತತ್ತ್ವವಿಷಯಮ್ | ತೇನ ಯೋಗಃ ಬುದ್ಧಿಯೋಗಃ ತಂ ಬುದ್ಧಿಯೋಗಂ ಯೇನ ಬುದ್ಧಿಯೋಗೇನ ಸಮ್ಯಗ್‌ಶರ್ಫನಲಕ್ಷಣೇನ ಮಾಂ ಪರಮೇಶ್ವರಮ್ ಆತ್ಮಭೂತಮ್ ಆತ್ಮತ್ವೇನ ಉಪಯಾನ್ತಿ ಪ್ರತಿಪದ್ಯಂತೇ | ಕೇ ತೇ ? ಯೇ ಮಚ್ಚಿತ್ತತ್ವಾದಿಪ್ರಕಾರೈಃ ಮಾಂ ಭಜಂತೇ ||೧೦||

(ಭಾಷ್ಯಾರ್ಥ)

ಸತತಯುಕ್ತರಾಗಿ ಯಾವಾಗಲೂ (ಮನಸ್ಸನ್ನು) ನನ್ನಲ್ಲಿಯೇ ನಿಲ್ಲಿಸಿ ಕೊಂಡು ಹೊರಗಿನ ಏಷಣೆಗಳನ್ನೆಲ್ಲ ತೊರೆದು (ನನ್ನನ್ನೇ) ಭಜಿಸುತ್ತಿರುವ ಸೇವಿಸುತ್ತಿರುವ ಅವರಿಗೆ - ಆರ್ಥಿತ್ವವೇ ಮುಂತಾದ ಕಾರಣದಿಂದ (ಭಜಿಸುತ್ತಿರುವರಿ)ಗೇನು ? ಎಂದರೆ ಹಾಗಲ್ಲವೆನ್ನುತ್ತಾನೆ. ಪ್ರೀತಿಪೂರ್ವಕವಾಗಿ, ಪ್ರೀತಿ ಎಂದರೆ ಪ್ರೇಮವು ; ಅದರಿಂದೊಡಗೂಡಿ ನನ್ನನ್ನು ಭಜಿಸುತ್ತಿರುವ (ಅವರಿಗೆ) - ಎಂದರ್ಥ. (ಅವರಿಗೆ) ಬುದ್ಧಿಯೋಗವನ್ನು - ಬುದ್ಧಿ ಎಂದರೆ ನನ್ನ ತತ್ತ್ವದ ವಿಷಯವಾದ ಸಮ್ಯಗ್‌ಶರ್ಫನವು ; ಅದರ ಸಂಬಂಧವು ಯೋಗವು. ಆ ಬುದ್ಧಿಯೋಗವನ್ನು - ಕೊಡುವೆನು, ಈವೆನು, ಆ ಸಮ್ಯಗ್‌ಶರ್ಫನವೆಂಬ ಯೋಗದಿಂದ (ತಮ್ಮ) ಆತ್ಮನಾಗಿರುವ ಪರಮೇಶ್ವರನಾದ ನನ್ನನ್ನು ತಮ್ಮ ಆತ್ಮನೆಂದು ಸೇರುವರು, ಎಂದರೆ ಅರಿತುಕೊಳ್ಳುವರು. ಅವರು ಯಾರು ? ಎಂದರೆ ಯಾರು ಮಚ್ಚಿತ್ತರಾಗಿರುವದೇ ಮುಂತಾದ ಪ್ರಕಾರಗಳಿಂದ ನನ್ನನ್ನು ಭಜಿಸುವರೋ (ಅವರು).

(ಭಾಷ್ಯ)

೬೧೬. ಕಿಮರ್ಥಂ ಕಸ್ಯ ವಾ ತ್ವತ್ಪ್ರತಿಪ್ರತಿಬನ್ಧಹೇತೋಃ ನಾಶಕಂ ಬುದ್ಧಿಯೋಗಂ ತೇಷಾಂ ತ್ವದ್ಭಕ್ತಾನಾಂ ದದಾಸಿ ? ಇತ್ಯಪೇಕ್ಷಾಯಾಮ್¹ ಆಹ -

(ಭಾಷ್ಯಾರ್ಥ)

ಆ ನಿನ್ನ ಭಕ್ತರಿಗೆ ಏತಕ್ಕೆ ಬುದ್ಧಿಯೋಗವನ್ನು ಕೊಡುತ್ತೀಯೆ ? ಅಥವಾ ನಿನ್ನನ್ನು ಹೊಂದುವದಕ್ಕೆ ಅಡ್ಡಿಯಾಗಿರುವ ಯಾವ ಕಾರಣವನ್ನು ನಾಶಮಾಡುವ (ಬುದ್ಧಿಯೋಗವನ್ನು) ಕೊಡುತ್ತೀಯೆ ? ಎಂದು ಕೇಳಿದರೆ (ಅದಕ್ಕೆ ಭಗವಂತನು) ಹೇಳುತ್ತಾನೆ :-

ತೇಷಾಮೇವಾನುಕರ್ಮಾರ್ಥಮಹಮಜ್ಞಾನಜಂ ತಮಃ |

ನಾಶಯಾಮ್ಯಾತ್ಮಭಾವಸ್ಥೋ ಜ್ಞಾನದೀಪೇನ ಭಾಸ್ವತಾ ||೧೧||

1. 'ಇತ್ಯಾಕಾಜ್ಞಾಯಾಮ್' ನಿ|| ೧೦|| ವಾ||.

೧೧. ಅವರ ಮೇಲೆಯೇ ಅನುಕಂಪೆ(ಯನ್ನು ತೋರಿಸುವ)ದಕ್ಕಾಗಿ ನಾನು ಅಜ್ಞಾನದಿಂದ ಹುಟ್ಟಿರುವ ತಮಸ್ಸನ್ನು ಬೆಳಗುತ್ತಿರುವ ಜ್ಞಾನದೀಪದಿಂದ ಆತ್ಮಭಾವದಲ್ಲಿದ್ದುಕೊಂಡು ನಾಶಗೊಳಿಸುವೆನು.

(ಭಾಷ್ಯ)

೬೧೨. ತೇಷಾಮೇವ ಕಥಂ ನು ನಾಮ ಶ್ರೇಯಃ ಸ್ಯಾತ್ ಇತಿ ಅನುಕರ್ಮಾರ್ಥಂ ದಯಾಹೇತೋಃ ಅಹಮ್ ಅಜ್ಞಾನಜಮ್ ಅವಿವೇಕತಃ ಜಾತಂ ಮಿಥ್ಯಾಪ್ರತ್ಯಯ ಲಕ್ಷಣಂ ಮೋಹಾನ್ಲಕಾರಂ ತಮಃ ನಾಶಯಾಮಿ | ಆತ್ಮಭಾವಸ್ಥಃ ಆತ್ಮನಃ ಭಾವಃ ಅಂತಃಕರಣಾಶಯಃ ತಸ್ಮಿನ್ನೇವ ಸ್ಥಿತಃ ಸನ್ | ಜ್ಞಾನದೀಪೇನ ವಿವೇಕಪ್ರತ್ಯಯ-ರೂಪೇಣ, ಭಕ್ತಿಪ್ರಸಾದಸ್ನೇಹಾಭಿಷಿಕ್ತೇನ¹, ಮದ್ಭಾವನಾಭಿನಿವೇಶವಾತೇರಿತೇನ, ಬ್ರಹ್ಮಚರ್ಯಾದಿಸಾಧನಸಂಸ್ಕಾರವತ್ಪ್ರಜ್ಞಾವರ್ತಿನಾ, ವಿರಕ್ತಾಂತಃಕರಣಾಧಾರೇಣ, ವಿಷಯವ್ಯಾವೃತ್ತ ಚಿತ್ತರಾಗದ್ವೇಷಾಕಲುಷಿತ²ನಿವಾತಾಪವರಕಸ್ಥೇನ, ನಿತ್ಯಪ್ರವೃತ್ತೈ-ಕಾಗ್ರ್ಯಧ್ಯಾನಜನಿತ ಸಮ್ಯಗ್ದರ್ಶನಭಾಸ್ವತಾ ಜ್ಞಾನದೀಪೇನ ಇತ್ಯರ್ಥಃ |

(ಭಾಷ್ಯಾರ್ಥ)

ಅವರ ಮೇಲೆಯೇ ಅನುಕಂಪೆ(ಯನ್ನು ತೋರಿಸುವ)ದಕ್ಕಾಗಿ - (ಇವರಿಗೆ) ಹೇಗಾದರೂ ಶ್ರೇಯಸ್ಸಾಗಲಿ ! ಎಂಬ (ಮರುಕದಿಂದ) ದಯೆಯಿಂದ - ನಾನು ಅಜ್ಞಾನಜವಾದ ಎಂದರೆ ಅವಿವೇಕದಿಂದ ಹುಟ್ಟಿದ ಮಿಥ್ಯಾಪ್ರತ್ಯಯವೆಂಬ ಮೋಹದ ಕತ್ತಲೆಯನ್ನುವ ತಮಸ್ಸನ್ನು³ ನಾಶಗೊಳಿಸುವೆನು. ಆತ್ಮಭಾವದಲ್ಲಿದ್ದುಕೊಂಡು - ಆತ್ಮದ ಭಾವವು ಎಂದರೆ ಅಂತಃಕರಣಾಶಯವು⁴ ; ಅದರಲ್ಲಿಯೇ ಇದ್ದುಕೊಂಡು - (ನಾಶಗೊಳಿಸುವೆನು). ಜ್ಞಾನದೀಪದಿಂದ ಎಂದರೆ ವಿವೇಕಪ್ರತ್ಯಯರೂಪವಾದ⁵, ಭಕ್ತಿಯಿಂದಾದ ಪ್ರಸನ್ನತೆಯೆಂಬ ಎಣ್ಣೆಯನ್ನು ಹಾಕಿ ನನ್ನ ಭಾವನೆಯಲ್ಲಿಯೇ ಇಟ್ಟಿರುವ ಹೆಚ್ಚಿನ ಅಭಿಮಾನವೆಂಬ ವಾಯುವಿನಿಂದ ಉರಿಯುತ್ತಿರುವದಾಗಿಯೂ, ಬ್ರಹ್ಮಚರ್ಯವೇ ಮುಂತಾದ ಸಾಧನಗಳ ಸಂಸ್ಕಾರವುಳ್ಳ ಪ್ರಜ್ಞೆಯೆಂಬ ಬತ್ತಿಯಿಂದ

1. 'ಭಕ್ತಿಸ್ನೇಹಸಿಕ್ತೇನ' ಮ|| ; 'ಭಕ್ತಿಪ್ರಸಾದಸ್ನೇಹಸಿಕ್ತೇನ' ಮೈ||.

2. 'ದ್ವೇಷಾದ್ಯಕಲುಷೀಕೃತ' ಮ||.

3. ಮಿಥ್ಯಾಜ್ಞಾನಕ್ಕೆ ಆತ್ಮ, ಅನಾತ್ಮ - ಇವುಗಳನ್ನು ವಿಂಗಡಿಸದಿರುವುದೇ ಕಾರಣವು.

4. ಅಂತಃಕರಣದ ಆಶಯವೆಂದರೆ ವಾಸನೆಗಳಿರುವ ಸ್ಥಾನ ; ಆತ್ಮನು ಅದಕ್ಕೆ ಸಾಕ್ಷಿಯಾಗಿರುವನು.

5. ಆತ್ಮನೇ ಸತ್ಯ, ಮಿಕ್ಕದ್ದು ಮಿಥ್ಯೆ - ಎಂಬ ವಿವೇಕಪ್ರತ್ಯಯವೇ ಜ್ಞಾನ.

ಕೂಡಿದ್ದಾಗಿಯೂ, ವಿರಾಗದಿಂದ ಕೂಡಿದ ಅಂತಃಕರಣವೆಂಬ ದೀಪದ ಕಂಬದಲ್ಲಿರುವ ದಾಗಿಯೂ ಚಿತ್ತವು ವಿಷಯಗಳಿಂದ ಹಿಮ್ಮೆಟ್ಟಿ, ರಾಗದ್ವೇಷಗಳಿಂದ ಕಡಡದೆ ಇರುವದೆಂಬ ಗಾಳಿಯಿಲ್ಲದ ಕೋಣೆಯಲ್ಲಿ (ಉರಿಯತ್ತಿ)ರುವದಾಗಿಯೂ, ಯಾವಾಗಲೂ ಸಾಧನ ಮಾಡಿದ ಏಕಾಗ್ರತೆಯ ಧ್ಯಾನದಿಂದುಂಟಾದ ಸಮ್ಯಗ್ದರ್ಶನದಿಂದ ಬೆಳಗುತ್ತಿರುವದಾಗಿಯೂ ಇರುವ ಜ್ಞಾನದೀಪದಿಂದ (ಮೋಹದ ಕತ್ತಲೆಯನ್ನು ನಾಶಗೊಳಿಸುವೆನು) ಎಂದರ್ಥ.

ಅರ್ಜುನನ ಪ್ರಶ್ನೆ

(ಭಾಷ್ಯ)

೬೧೮. ಯಥೋಕ್ತಾಂ ಭಗವತಃ ವಿಭೂತಿಂ ಯೋಗಂ ಚ ಶ್ರುತ್ವಾ ಅರ್ಜುನ ಉವಾಚ :-

(ಭಾಷ್ಯಾರ್ಥ)

ಇದುವರೆಗೆ ಹೇಳಿದ ಭಗವಂತನ ವಿಭೂತಿಯನ್ನೂ ಯೋಗವನ್ನೂ ಕೇಳಿ ಅರ್ಜುನನು ಇಂತೆಂದನು :-

ಅರ್ಜುನ ಉವಾಚ -

ಪರಂ ಬ್ರಹ್ಮ ಪರಂ ಧಾಮ ಪವಿತ್ರಂ ಪರಮಂ ಭವಾನ್ |

ಪುರುಷಂ ಶಾಶ್ವತಂ ದಿವ್ಯಮಾದಿದೇವಮಜಂ ವಿಭುಮ್ ||೧೧೧||

ಆಹುಸ್ತ್ವಾಮೃಷಯಃ ಸರ್ವೇ ದೇವರ್ಷಿರ್ನಾರದಸ್ತಥಾ |

ಅಸಿತೋ ದೇವಲೋ ವ್ಯಾಸಃ ಸ್ವಯಂ ಚೈವ ಬ್ರವೀಷಿ ಮೇ ||೧೧೨||

೧೧-೧೩. ಅರ್ಜುನನಿಂತೆಂದನು :- ನೀನು ಪರಬ್ರಹ್ಮ, ಪರಮ ಧಾಮವು, ಪರಮಪವಿತ್ರವು. (ನೀನು) ಶಾಶ್ವತನಾದ ಪುರುಷನೆಂದೂ ದಿವ್ಯನೆಂದೂ ಆದಿದೇವನೆಂದೂ ಅಜನೆಂದೂ ವಿಭುವೆಂದೂ ಋಷಿಗಳೆಲ್ಲರೂ ಹೇಳುತ್ತಾರೆ. ದೇವರ್ಷಿಯಾದ ನಾರದನೂ ಅಸಿತದೇವಲನೂ ವ್ಯಾಸನೂ (ಹಾಗೆಂದು) ಹೇಳುತ್ತಾರೆ. ನೀನೂ (ಹಾಗೆಂದೇ) ನನಗೆ ಹೇಳುತ್ತಿರುವೆ.

(ಭಾಷ್ಯ)

೬೧೯. ಪರಂ ಬ್ರಹ್ಮ ಪರಮಾತ್ಮಾ ಪರಂ ಧಾಮ ಪರಂ ತೇಜಃ ಪವಿತ್ರಂ ಪಾವನಂ ಪರಮಂ ಪ್ರಕೃಷ್ಟಂ ಭವಾನ್ | ಪುರುಷಂ ಶಾಶ್ವತಂ ನಿತ್ಯಮ್ ದಿವ್ಯಂ ದಿವಿ

ಭವಮ್ ಆದಿದೇವಂ ಸರ್ವದೇವಾನಾಮ್ ಆದೌ ಭವಮ್ ಆದಿದೇವಮ್ ಅಜಂ
ವಿಭುಂ ವಿಭವನಶೀಲಮ್ ||೧೨|| ಈದ್ಯಶಮ್ ಆಹುಃ ಕಥಯಂತಿ ತ್ವಾಮ್
ಋಷಯಃ ವಸಿಷ್ಠಾದಯಃ ಸರ್ವೇ | ದೇವರ್ಷಿಃ ನಾರದಃ ತಥಾ | ಅಸಿತಃ
ದೇವಲೋಽಪಿ ಏವಮೇವ ಆಹ | ವ್ಯಾಸಶ್ಚ | ಸ್ವಯಂ ಚೈವ ತ್ವಂ ಚ ಬ್ರವೀಷಿ
ಮೇ ||೧೩||

(ಭಾಷ್ಯಾರ್ಥ)

ನೀನು ಪರಬ್ರಹ್ಮವು ಎಂದರೆ ಪರಮಾತ್ಮನು. ಪರಮಧಾಮವು ಎಂದರೆ ಹೆಚ್ಚಿನ
ತೇಜಸ್ಸು. ಪರಮಪವಿತ್ರವು ಹೆಚ್ಚಿನ ಪಾವನವಸ್ತು ನೀನು. ನೀನು ಶಾಶ್ವತನಾದ
ಪುರುಷನೆಂದೂ ದಿವ್ಯನಾದ ಎಂದರೆ ಸ್ವರ್ಗದಲ್ಲಿರುವ ಆದಿದೇವನು ಎಂದರೆ ಎಲ್ಲಾ
ದೇವತೆಗಳಿಗಿಂತಲೂ ಮೊದಲು ಇದ್ದವನೆಂದೂ ಅಜನೆಂದೂ ವಿಭು ಎಂದರೆ
ವ್ಯಾಪನಶೀಲನೆಂದೂ (||೧೨||) ಹೀಗೆಲ್ಲ ಇರುವವನೆಂದೂ ವಸಿಷ್ಠನೇ ಮೊದಲಾದ
ಋಷಿಗಳೆಲ್ಲರೂ ಹೇಳುತ್ತಾರೆ, ತಿಳಿಸುತ್ತಾರೆ. ದೇವರ್ಷಿಯಾದ ನಾರದನುಕೂಡ
ಹಾಗೆಯೇ (ಹೇಳುತ್ತಾನೆ). ಅಸಿತದೇವಲನೂ¹ ಹೀಗೆಂದೇ ಹೇಳುತ್ತಾನೆ. ವ್ಯಾಸನೂ
(ಹಾಗೆಯೇ). ನೀನೂ ಸ್ವಂತವಾಗಿ ನನಗೆ (ಹಾಗೆಂದೇ) ಹೇಳುತ್ತಿದ್ದೀಯೆ.

ಸರ್ವಮೇತದ್ಯತಂ ಮನ್ಯೇ ಯನ್ಮಾಂ ವದಸಿ ಕೇಶವ |

ನ ಹಿ ತೇ ಭಗವನ್ ವ್ಯಕ್ತಿಂ ವಿದುದೇವಾ ನ ದಾನವಾಃ ||೧೪||

೧೪. ಕೇಶವನೆ, (ನೀನು) ಯಾವದನ್ನು ನನಗೆ ಹೇಳುತ್ತಿರುವೆಯೋ
ಇದೆಲ್ಲವನ್ನೂ ನಿಜವೆಂದೇ ತಿಳಿಯುತ್ತೇನೆ. ಭಗವಂತನೆ, ದೇವತೆಗಳಾಗಲಿ
ದಾನವರಾಗಲಿ ನಿನ್ನ ವ್ಯಕ್ತಿಯನ್ನು ಅರಿಯಲೇ ಆರರು.

(ಭಾಷ್ಯ)

೬೨೦. ಸರ್ವಮ್ ಏತತ್ ಯಥೋಕ್ತಮ್ ಋಷಿಭಿಃ ತ್ವಯಾ ಚ ಏತದ್
ಋತಂ ಸತ್ಯಮೇವ ಮನ್ಯೇ ಯತ್ ಮಾಂ ಪ್ರತಿ ವದಸಿ ಭಾಷಸೇ ಹೇ ಕೇಶವ | ನ ಹಿ ತೇ
ತವ ಭಗವನ್ ವ್ಯಕ್ತಿಂ ಪ್ರಭವಂ ವಿದುಃ ನ ದೇವಾಃ ನ ದಾನವಾಃ | ಯತಃ ತ್ವಂ
ದೇವಾದೀನಾಮ್ ಆದಿಃ² ||೧೪||

1. ಅಸಿತ, ದೇವಲ - ಎಂದು ಇಬ್ಬರಲ್ಲ ; ಇದು ಒಬ್ಬನೇ ಋಷಿಯ ಹೆಸರು. ದೇವಲ
ಎಂಬ ಹೆಸರಿನ ಬೇರೆಯವರಲ್ಲವೆಂದು ತಿಳಿಸುವುದಕ್ಕೆ ಈ ವಿಶೇಷಣ. ಮೋ.ಧ. ೨೨೯-೪ ನೋಡಿ.

2. ಈ ವಾಕ್ಯವು ಮುಂದಿನ ಶ್ಲೋಕಕ್ಕಿಂತಲೂ ಈ ಶ್ಲೋಕದ ಭಾಷ್ಯಕ್ಕೇ ಹೆಚ್ಚು ಒಪ್ಪುತ್ತದೆ.

(ಭಾಷ್ಯಾರ್ಥ)

ಎಲೈ ಕೇಶವನೇ, ಇದೆಲ್ಲವೂ ಎಂದರೆ ಋಷಿಗಳೂ ನೀನೂ ಹೇಳಿರುವುದು ಋತವು ಸತ್ಯವು ಎಂದೇ ನಂಬುತ್ತೇನೆ. ನನಗೆ (ನೀನು) ಯಾವದನ್ನು ಹೇಳುತ್ತಿರುವೆಯೋ ತಿಳಿಸಿರುವೆಯೋ (ಅದೆಲ್ಲವೂ ಸತ್ಯವೆಂದೇ ತಿಳಿಯುತ್ತೇನೆ). ಭಗವಂತನೇ, (ತೇ = ತವ) ನಿನ್ನ ವ್ಯಕ್ತಿಯನ್ನು ಎಂದರೆ ಉತ್ಪತ್ತಿಯನ್ನು ದೇವತೆಗಳಾಗಲಿ, ದಾನವರಾಗಲಿ ಅರಿಯಲೇ ಆರರು ; ಏಕೆಂದರೆ ನೀನು (ಆ) ದೇವತೆಗಳೇ ಮೊದಲಾದವರಿಗೂ ಆದಿ.

ಸ್ವಯಮೇವಾತ್ಮನಾತ್ಮಾನಂ ವೇತ್ಥ ತ್ವಂ ಪುರುಷೋತ್ತಮ |

ಭೂತಭಾವನ ಭೂತೇಶ ದೇವದೇವ ಜಗತ್ಪತೇ

||೧೫||

೧೫. ಪುರುಷೋತ್ತಮನೇ, ಭೂತಭಾವನನೇ, ಭೂತೇಶನೇ, ದೇವದೇವನೇ, ಜಗತ್ಪತಿಯೇ, ನೀನು ನೀನೇ ನಿನ್ನನ್ನು ನಿನ್ನಿಂದಲೇ ಅರಿತುಕೊಂಡಿರುವೆ.

(ಭಾಷ್ಯ)

೬೨೧. ಆತಃ ಸ್ವಯಮೇವ ಆತ್ಮನಾ ಆತ್ಮಾನಂ ವೇತ್ಥ ಜಾನಾಸಿ ತ್ವಂ ನಿರತಿಶಯಜ್ಞಾನೈಶ್ಚರ್ಯಬಲಾದಿಶಕ್ತಿಮನ್ತಮ್ ಈಶ್ವರಂ ಪುರುಷೋತ್ತಮ | ಭೂತಾನಿ ಭಾವಯತಿ ಇತಿ ಭೂತಭಾವನಃ | ಹೇ ಭೂತಭಾವನ | ಭೂತೇಶ ಭೂತಾನಾಮ್ ಈಶಃ | ಹೇ ದೇವದೇವ ಜಗತ್ಪತೇ || ೧೫ ||

(ಭಾಷ್ಯಾರ್ಥ)

ಆದ್ದರಿಂದ, ಎಲೈ ಪುರುಷೋತ್ತಮನೇ, ನೀನು ನೀನೇ ನಿನ್ನಿಂದಲೇ¹ ನಿನ್ನನ್ನು ಮಿಗಿಲಿಲ್ಲದ ಜ್ಞಾನ, ಐಶ್ವರ್ಯ, ಬಲ - ಮುಂತಾದ ಶಕ್ತಿಗಳುಳ್ಳ ಈಶ್ವರನೆಂದು ಅರಿತುಕೊಂಡಿರುವೆ, ಬಲ್ಲವನಾಗಿದ್ದೀಯೆ. ಎಲೈ ಭೂತಭಾವನನೇ, ಭೂತಗಳನ್ನು ಉಂಟುಮಾಡುವವನು ಭೂತಭಾವನನು ; (ಅಂಥ) ಭೂತಭಾವನನೇ, ಭೂತೇಶನೇ, ಎಂದರೆ ಭೂತಗಳನ್ನು ಆಳುವವನೇ, ಎಲೈ ದೇವದೇವನೇ, ಜಗದೊಡೆಯನೇ, (ನಿನ್ನನ್ನು ಮತ್ತಾರೂ ಅರಿಯರು).

1. ಪರಮಾತ್ಮನು ತನ್ನ ಸ್ವರೂಪಜ್ಞಾನದಿಂದಲೇ ತನ್ನನ್ನು ಅರಿತುಕೊಳ್ಳುತ್ತಾನೆ ; ಅವನಿಗೆ ಕರಣಾದಿಗಳೊಂದೂ ಬೇಡ.

ವಕ್ತುಮರ್ಹಸ್ಯಶೇಷೇಣ ದಿವ್ಯಾ ಹ್ಯಾತ್ಮವಿಭೂತಯಃ |

ಯಾಭಿರ್ವಿಭೂತಿಭಿರ್ಲೋಕಾನಿಮಾಂಸ್ತ್ವಂ ವ್ಯಾಪ್ಯ ತಿಷ್ಠಸಿ ||೧೬||

೧೬. ನಿನ್ನ ದಿವ್ಯವಾದ ವಿಭೂತಿಗಳನ್ನು ಒಂದೂ ಬಿಡದಂತೆ ಹೇಳ ಬೇಕು. ಯಾವ ವಿಭೂತಿಗಳಿಂದ ಈ ಲೋಕಗಳನ್ನು ನೀನು ವ್ಯಾಪಿಸಿಕೊಂಡು ಇರುವೆಯೋ (ಅವುಗಳನ್ನು ಹೇಳುವವನಾಗು).

(ಭಾಷ್ಯ)

೬೨೨. ವಕ್ತುಂ ಕಥಯಿತುಮ್ ಅರ್ಹಸಿ ಅಶೇಷೇಣ | ದಿವ್ಯಾಃ ಹಿ ಆತ್ಮ-
ವಿಭೂತಯಃ ಆತ್ಮನೋ ವಿಭೂತಯಃ ಯಾಃ ತಾಃ ವಕ್ತುಮ್ ಅರ್ಹಸಿ | ಯಾಭಿಃ
ವಿಭೂತಿಭಿಃ ಆತ್ಮನೋ ಮಾಹಾತ್ಮ್ಯವಿಸ್ತರೈಃ ಇಮಾನ್ ಲೋಕಾನ್ ತ್ವಂ ವ್ಯಾಪ್ಯ
ತಿಷ್ಠಸಿ ||೧೬||

(ಭಾಷ್ಯಾರ್ಥ)

ಒಂದೂ ಬಿಡದಂತೆ ಹೇಳಬೇಕು, ತಿಳಿಸಬೇಕು. ದಿವ್ಯವಾದ ನಿನ್ನ ವಿಭೂತಿ
ಗಳುಂಟಷ್ಟೆ ? ಆತ್ಮವಿಭೂತಿಗಳು ಎಂದರೆ ನಿನ್ನ ವಿಭೂತಿಗಳು ; ಅವು ಯಾವ
ಯಾವವಿರುವವೋ ಅವನ್ನು ಹೇಳಬೇಕು. ಯಾವ ವಿಭೂತಿಗಳಿಂದ ಎಂದರೆ ನಿನ್ನ
ಮಾಹಾತ್ಮ್ಯವನ್ನು ವಿಸ್ತರಿಸುವ ರೂಪಗಳಿಂದ ಈ ಲೋಕಗಳನ್ನು ನೀನು ಹಬ್ಬಿ
ಕೊಂಡಿರುವೆಯೋ (ಅವನ್ನು ಹೇಳು).

ಕಥಂ ವಿದ್ಯಾಮಹಂ ಯೋಗಿಂಸ್ತ್ವಾಂ ಸದಾ ಪರಿಚಿಂತಯನ್ |

ಕೇಷು ಕೇಷು ಚ ಭಾವೇಷು ಚಿನ್ಮೋಽಸಿ ಭಗವನ್ಮಯಾ ||೧೭||

೧೭. ಎಲೈ ಯೋಗಿಯೇ, ನಿನ್ನನ್ನು ಯಾವಾಗಲೂ ಚಿಂತಿಸುತ್ತಾ
ನಾನು ಹೇಗೆ ತಿಳಿದುಕೊಳ್ಳಲಿ ? ಮತ್ತು ಭಗವಂತನೆ, ಯಾವಯಾವ
ಭಾವಗಳಲ್ಲಿ ನನಗೆ (ನೀನು) ಚಿಂತನಾಗಿರುವೆ ?

(ಭಾಷ್ಯ)

೬೨೩. ಕಥಂ ವಿದ್ಯಾಂ ವಿಜಾನೀಯಾಮ್ ಅಹಂ ಹೇ ಯೋಗಿನ್ ತ್ವಾಂ ಸದಾ
ಪರಿಚಿಂತಯನ್ | ಕೇಷು ಕೇಷು ಚ ಭಾವೇಷು ವಸ್ತುಷು ಚಿನ್ಮೋಽಸಿ ಧ್ಯೇಯೋಽಸಿ
ಭಗವನ್ ಮಯಾ ||೧೭||

(ಭಾಷ್ಯಾರ್ಥ)

ಎಲೈ ಯೋಗಿಯೆ, ನಿನ್ನನ್ನು ಯಾವಾಗಲೂ ಧ್ಯಾನಮಾಡುತ್ತಾ ನಾನು ಹೇಗೆ ತಿಳಿದುಕೊಳ್ಳಲಿ¹ ? ಮತ್ತು ಭಗವಂತನೆ, ಯಾವಯಾವ ಭಾವಗಳಲ್ಲಿ ಎಂದರೆ ವಸ್ತುಗಳಲ್ಲಿ (ನಿನ್ನನ್ನು) ನಾನು ಚಿಂತಿಸಬೇಕು, ಎಂದರೆ ಧ್ಯಾನಿಸಬೇಕು ?

ವಿಸ್ತರೇಣಾತ್ಮನೋ ಯೋಗಂ ವಿಭೂತಿಂ ಚ ಜನಾರ್ದನ |

ಭೂಯಃ ಕಥಯ ತೃಪ್ತಿರ್ಹಿ ಶೃಣ್ವತೋ ನಾಸ್ತಿ ಮೇಽಮೃತಮ್ ||೧೮||

೧೮. ಎಲೈ ಜನಾರ್ದನನೆ, ನಿನ್ನ ಯೋಗವನ್ನೂ ವಿಭೂತಿಯನ್ನೂ ವಿಸ್ತಾರವಾಗಿ ಮತ್ತೂ ಹೇಳು. ಏಕೆಂದರೆ (ಈ) ಅಮೃತವನ್ನು (ಕೇಳಿಯೂ) ನನಗೆ ತೃಪ್ತಿಯಿಲ್ಲ.

(ಭಾಷ್ಯ)

೬೨೪. ವಿಸ್ತರೇಣ ಆತ್ಮನಃ ಯೋಗಂ ಯೋಗೈಶ್ಚರ್ಯಶಕ್ತಿವಿಶೇಷಂ ವಿಭೂತಿಂ ಚ ವಿಸ್ತರಂ ಧ್ಯೇಯಪದಾರ್ಥಾನಾಮ್ ಹೇ ಜನಾರ್ದನ | ಅರ್ಧತೇಃ ಗತಿಕರ್ಮಣಃ ರೂಪಮ್ | ಅಸುರಾಣಾಂ ದೇವಪ್ರತಿಪಕ್ಷಭೂತಾನಾಂ ಜನಾನಾಂ ನರಕಾದಿಗಮ ಯಿತ್ಯತ್ಪಾತ್ ಜನಾರ್ದನಃ | ಅಭ್ಯುದಯನಿಃಶ್ರೇಯಸಪುರುಷಾರ್ಥಪ್ರಯೋಜನಂ ಸರ್ವೈಃ ಜನೈಃ ಯಾಚ್ಯತೇ ಇತಿ ವಾ | ಭೂಯಃ ಪೂರ್ವಮ್ ಉಕ್ತಮಪಿ ಕಥಯ | ತೃಪ್ತಿಃ ಪರಿತೋಷಃ ಹಿ ಯಸ್ಮಾತ್ ನಾಸ್ತಿ ಮೇ ಮಮ ಶೃಣ್ವತಃ ತ್ವನ್ಮುಖನಿಸ್ಯತವಾಕ್ಯಾಮೃತಮ್ ||೧೮||

(ಭಾಷ್ಯಾರ್ಥ)

ನಿನ್ನ ಯೋಗವನ್ನೂ ಎಂದರೆ ಯೋಗದಿಂದಿಂತಾದ ಅಸಾಧಾರಣವಾದ ಐಶ್ವರ್ಯಶಕ್ತಿಯನ್ನೂ ವಿಭೂತಿಯನ್ನೂ ಎಂದರೆ ಧ್ಯಾನಮಾಡತಕ್ಕ ಪದಾರ್ಥಗಳ ವಿವರವನ್ನೂ ವಿಸ್ತಾರವಾಗಿ (ಹೇಳು). ಎಲೈ ಜನಾರ್ದನನೆ - ಹೋಗು ಎಂಬರ್ಥದ ಅರ್ಧ ಎಂಬ ಧಾತುವಿನಿಂದ (ಜನಾರ್ದನನೆಂಬ ಶಬ್ದ) ರೂಪವು (ಆಗಿರುತ್ತದೆ). ದೇವತೆಗಳಿಗೆ ಎದುರುಪಕ್ಷದವರಾದ ಅಸುರಜನರನ್ನು ನರಕವೇ ಮುಂತಾದ (ಸ್ಥಾನಗಳಿಗೆ) ಕಳುಹಿಸುವದರಿಂದ ಜನಾರ್ದನ (ಎಂದು ಹೆಸರು). ಅಥವಾ ಅಭ್ಯುದಯ

1. ಎಲ್ಲಾ ಜಗತ್ತಿಗೂ ನಾನೇ ಕಾರಣನೆಂದು ಭಗವಂತನು ಉನೆಯ ಶ್ಲೋಕದಲ್ಲಿ ಹೇಳಿರುತ್ತಾನಾದರೂ ಪರಮಾತ್ಮನ ಯೋಗದ ವಿವರವನ್ನು ಕೇಳಬೇಕೆಂದು ಪ್ರಶ್ನೆ. 'ಹೇಗೆ ತಿಳಿದುಕೊಳ್ಳಲಿ ?' ಎಂದರೆ 'ಹೇಗೆ ಭಾವನೆಮಾಡುವದು ನನಗೆ ಶ್ರೇಯಸ್ಕರ ?' ಎಂದೇ ಅಭಿಪ್ರಾಯ.

ನಿಃಶ್ರೇಯಸಗಳೆಂಬ ಪುರುಷಾರ್ಥಗಳ ಪ್ರಯೋಜನಕ್ಕಾಗಿ ಎಲ್ಲಾ ಜನರೂ (ಈತನನ್ನೇ) ಬೇಡುವರು¹ ಎಂಬ ಕಾರಣದಿಂದಲಾದರೂ (ಜನಾರ್ದನ ಎಂಬ ಹೆಸರು ಬಂದಿದೆ ಎಂದೂ (ಹೇಳಬಹುದು) - ಹಿಂದೆ (ನೀನು ಇದನ್ನು) ಹೇಳಿಯೇ ಇರುವೆ ಯಾದರೂ ಮತ್ತೂ (ಒಮ್ಮೆ) ಹೇಳು. ಏಕೆಂದರೆ ನಿನ್ನ ಮುಖದಿಂದ ಹರಿದು ಬರುವ ವಾಕ್ಯಾಮೃತವನ್ನು ಎಷ್ಟು ಕೇಳಿದರೂ ನನಗೆ ತೃಪ್ತಿಯಾಗುವಹಾಗಿಲ್ಲ.

ಭಗವಂತನು ತನ್ನ ವಿಭೂತಿಗಳನ್ನು ವಿಸ್ತರಿಸಿದ್ದು

ಶ್ರೀ ಭಗವಾನ್ ಉವಾಚ -

ಹನ್ತ ತೇ ಕಥಯಿಷ್ಯಾಮಿ ದಿವ್ಯಾ ಹ್ಯಾತ್ಮವಿಭೂತಯಃ |

ಪ್ರಾಧಾನ್ಯತಃ ಕುರುಶ್ರೇಷ್ಠ ನಾಸ್ತನ್ತೋ ವಿಸ್ತರಸ್ಯ ಮೇ ||೧೯||

೧೯. ಶ್ರೀ ಭಗವಂತನಂತೆಂದನು :- ಅಯ್ಯ, ಕುರುಶ್ರೇಷ್ಠನೆ, ಈಗ ದಿವ್ಯವಾದ ಆತ್ಮವಿಭೂತಿಗಳಿವೆಯಲ್ಲ, (ಇವನ್ನು) ನಿನಗೆ ಪ್ರಾಧಾನ್ಯತೆಯಿಂದ ತಿಳಿಸುವೆನು. ನನ್ನ ವಿಸ್ತರಕ್ಕೆ ಕೊನೆಯಿಲ್ಲ.

(ಭಾಷ್ಯ)

೬೨೫. ಹನ್ತ ಇದಾನೀಂ ತೇ ತುಭ್ಯಂ ದಿವ್ಯಾ ದಿವಿ ಭವಾಃ ಆತ್ಮವಿಭೂತಯಃ ಆತ್ಮನೋ ಮಮ ವಿಭೂತಯಃ ಯಾಃ ತಾಃ ಕಥಯಿಷ್ಯಾಮಿ ಇತ್ಯೇತತ್ | ಪ್ರಾಧಾನ್ಯತಃ ಯತ್ರ ಯತ್ರ ಪ್ರಧಾನಾ ಯಾ ಯಾ ವಿಭೂತಿಃ ತಾಂ ತಾಂ ಪ್ರಧಾನಾಂ ಪ್ರಾಧಾನ್ಯತಃ ಕಥಯಿಷ್ಯಾಮಿ ಅಹಂ ಕುರುಶ್ರೇಷ್ಠ | ಅಶೇಷತಸ್ತು ವರ್ಷಶತೇನಾಪಿ ನ ಶಕ್ಯಃ ವಕ್ತುಮ್ | ಯತಃ ನಾಸ್ತಿ ಅನ್ತಃ ವಿಸ್ತರಸ್ಯ ಮೇ ಮಮ ವಿಭೂತೀನಾಮ್ ಇತ್ಯರ್ಥಃ ||೧೯||

(ಭಾಷ್ಯಾರ್ಥ)

ಅಯ್ಯ, ಕುರುಶ್ರೇಷ್ಠನೆ, ಈಗ ನಿನಗೆ ದಿವ್ಯವಾದ ಉತ್ತಮಲೋಕದಲ್ಲಿ ಉಂಟಾಗಿರುವ² ಆತ್ಮವಿಭೂತಿಗಳು ಎಂದರೆ (ಆತ್ಮನಃ) ನನ್ನ ವಿಭೂತಿಗಳು

1. ಅದ್ ಅಂಬ ಧಾತುವಿಗೆ ಹೋಗು ಎಂಬರ್ಥವಲ್ಲದೆ ಬೇಡು ಎಂಬರ್ಥವೂ ಇದೆ. ಸತ್ಕರ್ಮಗಳಿಗೆ ಒಳ್ಳೆಯ ಫಲಗಳೂ ದುಷ್ಕರ್ಮಗಳಿಗೆ ಕೆಟ್ಟ ಫಲಗಳೂ ಭಗವಂತನಿಂದಲೇ ಆಗುವವು.

2. ಸಾಮಾನ್ಯವಾಗಿ ಎಲ್ಲೆಲ್ಲಿಯೂ ಇರುವವಲ್ಲ, ಶ್ರೇಷ್ಠವಾದವು ಎಂದರ್ಥ. ದಿವಿ ಭವಾಃ ಎಂದದ್ದರಿಂದ ಸ್ವರ್ಗದಲ್ಲಿ ಹುಟ್ಟುತ್ತಕ್ಕಷ್ಟು ಶ್ರೇಷ್ಠವಾದವು ಎಂದಂತಾಯಿತು.

ಯಾವವಿರುವವೋ ಅವನ್ನು ಹೇಳುವೆನು ಎಂದರ್ಥ. ಪ್ರಾಧಾನ್ಯವಾಗಿ ಎಲ್ಲೆಲ್ಲಿ ಯಾವಯಾವ ವಿಭೂತಿಯು ಪ್ರಧಾನವಾಗಿರುವದೋ ಆಯಾ ಪ್ರಧಾನವಾದ (ವಿಭೂತಿಯನ್ನು) ನಾನು ಮುಖ್ಯವಾಗಿ ಹೇಳುತ್ತೇನೆ. ಆದರೆ (ಅವನ್ನು) ಒಂದೂ ಬಿಡದಂತೆ¹ ಹೇಳುವದಕ್ಕೆ ನೂರು ವರ್ಷವಾದರೂ ಶಕ್ಯವಿಲ್ಲ. ಏಕೆಂದರೆ ನನ್ನ ವಿಸ್ತರಕ್ಕೆ ಎಂದರೆ ವಿಭೂತಿಗಳಿಗೆ ಎಂದರ್ಥ. (ಅವಕ್ಕೆ) ಕೊನೆಯಿಲ್ಲ.

(ಭಾಷ್ಯ)

೬೨೬. ತತ್ರ ಪ್ರಥಮಮೇವ ತಾವತ್ ಶೃಣು -

(ಭಾಷ್ಯಾರ್ಥ)

ಇವುಗಳಲ್ಲಿ ಮೊಟ್ಟಮೊದಲನೆಯ (ವಿಭೂತಿಯನ್ನೇ) ಈಗ ಕೇಳು :-

ಅಹಮಾತ್ಮಾ ಗುಡಾಕೇಶ ಸರ್ವಭೂತಾಶಯಸ್ಥಿತಃ |

ಅಹಮಾದಿಶ್ಚ ಮಧ್ಯಂ ಚ ಭೂತಾನಾಮನ್ತ ಏವ ಚ ||೨೦||

೨೦. ಎಲೈ ಗುಡಾಕೇಶನೇ, ಸರ್ವಭೂತಗಳ ಆಶಯದಲ್ಲಿರುವ ಆತ್ಮನು ನಾನು. ಭೂತಗಳಿಗೆ ಆದಿಯೂ ಮಧ್ಯವೂ ಅಂತವೂ ನಾನೇ.

(ಭಾಷ್ಯ)

೬೨೭. ಅಹಮ್ ಆತ್ಮಾ ಪ್ರತ್ಯಗಾತ್ಮಾ ಗುಡಾಕೇಶ | ಗುಡಾಕಾ ನಿದ್ರಾ ತಸ್ಯಾ ಈಶಃ ಗುಡಾಕೇಶಃ ಜಿತನಿದ್ರಃ ಇತ್ಯರ್ಥಃ | ಘನಕೇಶಃ ಇತಿ ವಾ | ಸರ್ವಭೂತಾ-ಶಯಸ್ಥಿತಃ ಸರ್ವೇಷಾಂ ಭೂತಾನಾಮ್ ಆಶಯೇ ಅನ್ತಃ ಹೃದಿ ಸ್ಥಿತಃ ಅಹಮ್ ಆತ್ಮಾ ಪ್ರತ್ಯಗಾತ್ಮಾ ನಿತ್ಯಂ ಧ್ಯೇಯಃ | ತದಶಕ್ತೇನ ಚ ಉತ್ತರೇಷು ಭಾವೇಷು ಚಿನ್ಮಃ ಅಹಮ್² | ಯಸ್ಮಾತ್ ಅಹಮೇವ ಆದಿಃ ಭೂತಾನಾಂ ಕಾರಣಂ ತಥಾ ಮಧ್ಯಂ ಚ ಸ್ಥಿತಿಃ ಅನ್ತಃ ಪ್ರಲಯಶ್ಚ ||೨೦||

(ಭಾಷ್ಯಾರ್ಥ)

ನಾನು ಆತ್ಮನು, ಒಳಗಿರುವ ಆತ್ಮನು. ಗುಡಾಕೇಶನೇ - ಗುಡಾಕಾ ಎಂದರೆ ನಿದ್ರೆ ; ಅದರ ಈಶ ಎಂದರೆ ಒಡೆಯನು, ನಿದ್ರೆಯನ್ನು ಗೆದ್ದವನು ಎಂದರ್ಥ. ಅಥವಾ (ಗುಡಾಕೇಶನೆಂದರೆ) ದಟ್ಟತಲೆಗೂದಲುಳ್ಳವನು (ಎಂದಾದರೂ ಅರ್ಥವನ್ನು ಮಾಡಬಹುದು) - ಸರ್ವಭೂತಗಳ ಆಶಯದಲ್ಲಿರುವ ಎಂದರೆ ಎಲ್ಲಾ

1. ಹಿಂದೆ ೧೬ನೆಯ ಶ್ಲೋಕದಲ್ಲಿ ಅರ್ಜುನನು ಕೇಳಿದ್ದಂತೆ ಎಲ್ಲವನ್ನೂ.

2. 'ಚಿನ್ಮಯಿತುಂ ಶಕ್ಯಃ ಅಹಮ್' ಎಂಬ ನಿ|| ಪಾಠಕ್ಕಿಂತ ಈ ಪಾಠವೇ ಉತ್ತಮ.

ಪ್ರಾಣಿಗಳ ಆಶಯದಲ್ಲಿಯೂ ಎಂದರೆ ಹೃದಯದ ಒಳಗೂ ಇರುವ ಆತ್ಮನು ನಾನು ಪ್ರತ್ಯಗಾತ್ಮನು ಎಂದು ಯಾವಾಗಲೂ ಚಿಂತಿಸುತ್ತಿರಬೇಕು.¹ ಹೀಗೆ (ಚಿಂತಿಸು)ವದಕ್ಕೆ ಕೈಯಲ್ಲಾಗದವನು ಮುಂದೆ ಹೇಳುವ ವಸ್ತುಗಳಲ್ಲಿ ನನ್ನನ್ನು ಚಿಂತಿಸಬೇಕು.² ಏಕೆಂದರೆ ನಾನೇ ಭೂತಗಳಿಗೆ ಆದಿಯು. ಕಾರಣವು ; ಮತ್ತು ಮಧ್ಯವು, ಸ್ಥಿತಿಗೆ (ಆಶ್ರಯ ನಾದವನು) ; ಅಂತವು ಎಂದರೆ ಅಡಗುವ ಸ್ಥಾನವುಕೂಡ (ನಾನೇ).

(ಭಾಷ್ಯ)

೬೨೮. ಏವಂ ಚ ಧೈರ್ಯೋಽಹಮ್ -

(ಭಾಷ್ಯಾರ್ಥ)

ನನ್ನನ್ನು ಹೀಗೂ ಚಿಂತಿಸಬಹುದು :-

ಆದಿತ್ಯಾನಾಮಹಂ ವಿಷ್ಣುಜ್ಯೋತಿಷಾಂ ರವಿರಂಶುಮಾನ್ |

ಮರೀಚಿರ್ಮರುತಾಮಸ್ಮಿ ನಕ್ಷತ್ರಾಣಾಮಹಂ ಶಶೀ

||೨೧||

೨೧. ನಾನು ಆದಿತ್ಯರಲ್ಲಿ ವಿಷ್ಣು, ಜ್ಯೋತಿಸ್ಸುಗಳಲ್ಲಿ ಅಂಶುಮಂತ ನಾದ ರವಿ, ಮರುತ್ತುಗಳಲ್ಲಿ ಮರೀಚಿಯು, ನಕ್ಷತ್ರಗಳಲ್ಲಿ ನಾನು ಚಂದ್ರನು.

(ಭಾಷ್ಯ)

೬೨೯. ಆದಿತ್ಯಾನಾಂ ದ್ವಾದಶಾನಾಂ ವಿಷ್ಣುರ್ನಾಮ ಆದಿತ್ಯಃ ಅಹಮ್ | ಜ್ಯೋತಿಷಾಂ ರವಿಃ ಪ್ರಕಾಶಯಿತ್ಯಾಣಾಮ್ ಅಂಶುಮಾನ್ ರಶ್ಮಿಮಾನ್ | ಮರೀಚಿಃ ನಾಮ ಮರುತಾಂ ಮರುದ್ದೇವತಾಭೇದಾನಾಮ್ ಅಸ್ಮಿ | ನಕ್ಷತ್ರಾಣಾಮ್ ಅಹಂ ಶಶೀ ಚಂದ್ರಮಾಃ ||೨೧||

(ಭಾಷ್ಯಾರ್ಥ)

ಹನ್ನೆರಡು ಮಂದಿ ಆದಿತ್ಯರೊಳಗೆ³ ವಿಷ್ಣುವೆಂಬ ಆದಿತ್ಯನು ನಾನು. ಜ್ಯೋತಿ

1. ಆತ್ಮನನ್ನು ಪರಮಾತ್ಮನೆಂದು ಧ್ಯಾನಿಸಬೇಕು - ಎಂದು ಮುಖ್ಯವಿಭೂತಿಯಾಗಿ ಹೇಳಿದೆ.

2. ಇಲ್ಲಿ ಆತ್ಮನೆಂಬುದನ್ನು ಯೋಗವನ್ನು ತಿಳಿಸುವದಕ್ಕಾಗಿಯೂ ಮಿಕ್ಕವುಗಳನ್ನು ವಿಭೂತಿಗಳನ್ನು ತಿಳಿಸುವದಕ್ಕಾಗಿಯೂ ಹೇಳಿದೆ ಎಂದು ಕೆಲವರು ಭಾವಿಸುತ್ತಾರೆ. ಆದರೆ ೭ನೆಯ ಶ್ಲೋಕದಲ್ಲಿ ಹೇಳಿರುವಂತೆ ಪರಮಾತ್ಮನ ಯೋಗೈಶ್ವರ್ಯಸಾಮರ್ಥ್ಯವೇ ಯೋಗವಾಗಿರುವದರಿಂದ ಇಷ್ಟು ವಿಭೂತಿಗಳ ರೂಪದಲ್ಲಿಯೂ ತೋರಿಕೊಂಡು ತನ್ನ ರೂಪದಿಂದಲೂ ಇರುವದೇ ಯೋಗ ಎನ್ನುವದು ಉತ್ತಮ.

3. ಧಾತ್ರ, ಮಿತ್ರ, ಅರ್ಯಮ, ಶಕ್ರ, ವರುಣ, ಅಂಶ, ಭಗ, ವಿವಸ್ವಂತ, ಪೂಷ, ಸವಿತ್ರ,

ಗಳಲ್ಲಿ ಎಂದರೆ ಬೆಳಗಿ ತೋರುವವರಲ್ಲಿ ಅಂಶಮಂತನಾದ ಕಿರಣಗಳಿಂದ ಕೂಡಿದ ರವಿಯು (ಸೂರ್ಯನು) ನಾನು. ಮರುತ್ತುಗಳಲ್ಲಿ ಬೇರೆಬೇರೆಯ ಮರುದ್ದೇವತೆಗಳಲ್ಲಿ¹ ಮರೀಚಿಯಾಗಿರುತ್ತೇನೆ. ನಕ್ಷತ್ರಗಳಲ್ಲಿ ನಾನು ಶಶಿಯು ಚಂದ್ರನು.²

ವೇದಾನಾಂ ಸಾಮವೇದೋಽಸ್ಮಿ ದೇವಾನಾಮಸ್ಮಿ ವಾಸವಃ |

ಇನ್ದ್ರಿಯಾಣಾಂ ಮನಶ್ಚಾಸ್ಮಿ ಭೂತಾನಾಮಸ್ಮಿ ಚೇತನಾ ||೨೨||

೨೨. ವೇದಗಳಲ್ಲಿ ಸಾಮವೇದವಾಗಿರುವೆನು ; ದೇವತೆಗಳಲ್ಲಿ ವಾಸವನಾಗಿರುವೆನು, ಇಂದ್ರಿಯಗಳಲ್ಲಿ ಮನಸ್ಸಾಗಿರುವೆನು ; ಭೂತಗಳಲ್ಲಿ ಚೇತನವಾಗಿರುವೆನು.

(ಭಾಷ್ಯ)

೬೩೦. ವೇದಾನಾಂ ಮಧ್ಯೇ ಸಾಮವೇದಃ ಅಸ್ಮಿ | ದೇವಾನಾಂ ರುದ್ರಾ ದಿತ್ಯಾದೀನಾಂ ವಾಸವಃ ಇನ್ದ್ರಃ ಅಸ್ಮಿ | ಇನ್ದ್ರಿಯಾಣಾಮ್ ಏಕಾದಶಾನಾಂ

ತ್ವಷ್ಟು, ವಿಷ್ಣು (ಆದಿ. ೬೫-೧೫, ೧೬ ; ಬೇರೆಯ ಕ್ರಮದಿಂದ ಮೋ. ಧ. ೨೦೮-೧೬) ; ಅಂಶ, ಭಗ. ಮಿತ್ರ, ವರುಣ, ಧಾತ್ಯ, ಆರ್ಯಮ, ಜಯಂತ, ಭಾಸ್ಕರ, ತ್ವಷ್ಟು, ಪೂಷ, ಇಂದ್ರ, ವಿಷ್ಣು (ಅನು. ೧೫೦-೧೫) - ಇವರು ಅದಿತಿಯ ಮಕ್ಕಳು.

1. ವಿಷ್ಣುಧರ್ಮೋತ್ತರ (೨-೨೨-೫೦ರಿಂದ ೫೭), ಅಗ್ನಿ ಪುರಾಣ (೨೧೯-೨೮ರಿಂದ ೩೪) ಗರುಡಪುರಾಣ (ಕಲಕತ್ತ ೬-೫೮ರಿಂದ ೬೪) - ಇವುಗಳಲ್ಲಿ ಏಕಚ್ಯೋತಿ ಮುಂತಾದವರು, ವಿಷ್ಣು ರಹಸ್ಯದಲ್ಲಿ (೨೩-೨೦-೨೫) ಪ್ರಾಣಾದಿಗಳು ಎಂದೂ ದಿತಿಯ ಮಕ್ಕಳುಗಳಾದ ನಲವತ್ತೊಬ್ಬತ್ತು ಮರುದ್ದೇವತೆಗಳನ್ನು ಇಂದ್ರಾನುಚರರೆಂದೂ ಹೇಳಿದೆ. ಇವರ ವಿಷಯವು ಆದಿಪರ್ವಶಾಂತಿಪರ್ವಗಳಲ್ಲಿ ಪರಾಮೃಷ್ಟವಾಗಿದೆ. ಆದರೆ ಇವರೊಳಗೆ ಮರೀಚಿ ಎಂಬ ಹೆಸರಿಲ್ಲ. ಆದ್ದರಿಂದ 'ಮರೀಚಿ' ಎಂದರೆ ಮರುದ್ದೇವತೆಗಳ ಕಾಂತಿ ಎಂದು ಕೆಲವರು ಅರ್ಥಮಾಡಿರುತ್ತಾರೆ.

2. ಇಲ್ಲಿ ಚಂದ್ರನು ನಕ್ಷತ್ರಸಂಜ್ಞಕರಾದ ದಕ್ಷಕನ್ಯೆಯರಿಗೆ ಪತಿಯೆಂಬ ಪುರಾಣ ಪ್ರಸಿದ್ಧಿಯಿಂದ ನಕ್ಷತ್ರಗಳಿಗಿಂತ ಬೇರೆಯಾಗಿರುತ್ತಾನೆ. ಈ ಅಧ್ಯಾಯದಲ್ಲಿರುವ ಷಷ್ಠೀ ವಿಭಕ್ತಿಗಳಲ್ಲಿ ಕೆಲವು ನಿರ್ಧಾರಣಷಷ್ಠಿಗಳು (ಎಂದರೆ ಇವುಗಳಲ್ಲೆಲ್ಲ ಎಂಬರ್ಥದವು), ಮತ್ತೆ ಕೆಲವು ಸಂಬಂಧಷಷ್ಠಿಗಳು. ಇಲ್ಲಿ ಸಂಬಂಧಷಷ್ಠೀವಿಭಕ್ತಿಯನ್ನುಪಯೋಗಿಸಿದೆ ಎಂದು ತಿಳಿಯ ಬೇಕು. ಅಥವಾ ಅಂತರಿಕ್ಷದಲ್ಲಿ ತಿರುಗಾಡುವದಕ್ಕೆ ಯೋಗ್ಯವಾಗಿರುವ ಸೂರ್ಯಾದಿಗಳೆಲ್ಲ ನಕ್ಷತ್ರಗಳೇ ಎಂದು ಭಾವಿಸಿದರೆ ಬಲುಬೇಗನೆ ತಿರುಗುವ ಚಂದ್ರನು ಅವುಗಳಲ್ಲಿ ಮುಖ್ಯವಾದ ವಿಭೂತಿ ಎಂದೂ ಅರ್ಥಮಾಡಬಹುದು.

ಚಕ್ಷುರಾದೀನಾಂ ಮನಶ್ಚಾಸ್ಮಿ ಸಜ್ಜಲ್ಪವಿಕಲ್ಪಾತ್ಮಕಂ¹ ಮನಶ್ಚ ಅಸ್ಮಿ | ಭೂತಾ
ನಾಮ್ ಅಸ್ಮಿ ಚೇತನಾ | ಕಾರ್ಯಕರಣಸಂಘಾತೇ ನಿತ್ಯಾಭಿವ್ಯಕ್ತಾ² ಬುದ್ಧಿವೃತ್ತಿಃ
ಚೇತನಾ ||೨೨||

(ಭಾಷ್ಯಾರ್ಥ)

ವೇದಗಳೊಳಗೆ ಸಾಮವೇದವಾಗಿರುವೆನು. ದೇವತೆಗಳಲ್ಲಿ ರುದ್ರರು, ಆದಿತ್ಯರು
ಮುಂತಾದವರಲ್ಲಿ ವಾಸವನು ಎಂದರೆ ಇಂದ್ರನಾಗಿರುವೆನು. ಇಂದ್ರಿಯ-
ಗಳಲ್ಲಿ ಎಂದರೆ ಚಕ್ಷುಸ್ಸು ಮುಂತಾದ ಹನ್ನೊಂದು (ಇಂದ್ರಿಯ)ಗಳಲ್ಲಿ ಸಂಕಲ್ಪ-
ವಿಕಲ್ಪಾತ್ಮಕವಾದ ಮನಸ್ಸು³ ಆಗಿರುವೆನು. ಭೂತಗಳಲ್ಲಿ ಚೇತನವಾಗಿರುವೆನು.
ಕಾರ್ಯಕರಣಸಂಘಾತದಲ್ಲಿ⁴ ಯಾವಾಗಲೂ ಹೊರತೋರಿಸಿಕೊಂಡಿರುವ ಬುದ್ಧಿ-
ವೃತ್ತಿಯು ಚೇತನವು⁵ (ಆ ಚೇತನವಾಗಿರುವೆನು).

ರುದ್ರಾಣಾಂ ಶಜ್ಜರಶ್ಚಾಸ್ಮಿ ವಿತ್ತೇಶೋ ಯಕ್ಷರಕ್ಷಸಾಮ್ |

ವಸೂನಾಂ ಪಾವಕಶ್ಚಾಸ್ಮಿ ಮೇರುಃ ಶಿಖರಿಣಾಮಹಮ್ ||೨೩||

೨೩. ರುದ್ರರಿಗೆ ಶಂಕರನಾಗಿರುವೆನು, ಯಕ್ಷರಾಕ್ಷಸರಿಗೆ ವಿತ್ತೇಶನು,
ವಸುಗಳಲ್ಲಿ ಪಾವಕನಾಗಿರುವೆನು, ಶಿಖರಿಗಳಲ್ಲಿ ನಾನು ಮೇರು.

(ಭಾಷ್ಯ)

೬೩೧. ರುದ್ರಾಣಾಮ್ ಏಕಾದಶಾನಾಂ ಶಜ್ಜರಶ್ಚ ಅಸ್ಮಿ | ವಿತ್ತೇಶಃ ಕುಬೇರಃ
ಯಕ್ಷರಕ್ಷಸಾಂ ಯಕ್ಷಾಣಾಂ ರಕ್ಷಸಾಂ ಚ | ವಸೂನಾಮ್ ಅಷ್ಟಾನಾಂ ಪಾವಕಶ್ಚ ಅಸ್ಮಿ
ಅಗ್ನಿಃ | ಮೇರುಃ ಶಿಖರಿಣಾಂ ಶಿಖರವತಾಮ್ ಅಹಮ್ ||೨೩||

(ಭಾಷ್ಯಾರ್ಥ)

ಹನ್ನೊಂದು ಜನ ರುದ್ರರಿಗೆ ಶಂಕರನಾಗಿರುತ್ತೇನೆ. ಯಕ್ಷರಾಕ್ಷಸರು

-
1. ಈ ಮಾತು ಮ|| ಮೈ|| ಗಳಲ್ಲಿಲ್ಲ.
 2. ಮ|| ಮೈ|| ಗಳಲ್ಲಿ 'ನಿತ್ಯ' ಎಂಬುದಿಲ್ಲ ; ಇಲ್ಲದಿದ್ದರೂ ಆಗುತ್ತದೆ.
 3. ಮನಸ್ಸನ್ನೂ ಇಂದ್ರಿಯಗಳಲ್ಲಿ ಸೇರಿಸಬಹುದೆಂಬುದಕ್ಕೆ ಸೂ.ಭಾ. ೨-೪-೬ (ಭಾ. ಭಾ. ೧೮೩) ನೋಡಿ.
 4. ಶರೀರೇಂದ್ರಿಯಗಳು ಒಟ್ಟಾಗಿ ಕೆಲಸಮಾಡುತ್ತಿರುವ ಗುಂಪಿನಲ್ಲಿ.
 5. ಸಾಮಾನ್ಯವಾದ ಅರಿವಿನ ರೂಪದ ವೃತ್ತಿ.
 6. ಅಜೈಕಪಾತ್, ಅಹಿರ್ಬುದ್ಧ್ವ, ಪಿನಾಕಿ, ಅಪರಾಜಿತ, ಋತ, ಪಿತೃರೂಪ, ತ್ರ್ಯಂಬಕ, ವೃಷಾಕಪಿ, ಶಂಭು, ಹವನ, ಈಶ್ವರ (ಅನು. ೧೫೦-೧೩). ಹರಿವಂಶ, ಬ್ರಹ್ಮಪುರಾಣ -

ಗಳಿಗೆ¹ ವಿತ್ತೇಶನು ; (ಧನಕ್ಕೆ ಅಧಿಪತಿಯಾದ) ಕುಬೇರನು. ಎಂಟು ಜನ ವಸುಗಳಲ್ಲಿ² ಪಾವಕನು ಎಂದರೆ ಅಗ್ನಿಯಾಗಿರುವೆನು. ಶಿಖರಿಗಳಿಗೆ ಎಂದರೆ ಕೋಡುಗಲ್ಲುಗಳುಳ್ಳ (ಕುಲಪರ್ವತಗಳಿಗೆ) ಮೇರುಪರ್ವತವು ನಾನು.

ಪುರೋಧಸಾಂ ಚ ಮುಖ್ಯಂ ಮಾಂ ವಿದ್ಧಿ ಪಾರ್ಥ ಬೃಹಸ್ಪತಿಮ್ |

ಸೇನಾನೀನಾಮಹಂ ಸ್ಯನ್ದಃ ಸರಸಾಮಸ್ಮಿ ಸಾಗರಃ

||೨೪||

೨೪. ಪಾರ್ಥನೆ, ಪುರೋಧರಲ್ಲಿ ಮುಖ್ಯನಾದ ಬೃಹಸ್ಪತಿಯನ್ನಾಗಿ ನನ್ನನ್ನು ತಿಳಿದುಕೊ. ಸೇನಾನಿಗಳಲ್ಲಿ ನಾನು ಸ್ಯಂದನು ; ಸರಸ್ಸುಗಳಿಗೆ ಸಾಗರವಾಗಿರುವೆನು.

(ಭಾಷ್ಯ)

೬೩೨. ಪುರೋಧಸಾಂ ಚ ರಾಜಪುರೋಹಿತಾನಾಂ ಚ ಮುಖ್ಯಂ ಪ್ರಧಾನಂ ಮಾಂ ವಿದ್ಧಿ ಜಾನೀಹಿ³ ಹೇ ಪಾರ್ಥ ಬೃಹಸ್ಪತಿಮ್ | ಸ ಹಿ ಇನ್ದ್ರಸ್ಯ ಇತಿ ಮುಖ್ಯಃ ಸ್ಯಾತ್ ಪುರೋಧಾಃ | ಸೇನಾನೀನಾಮ್ ಸೇನಾಪತೀನಾಂ ಅಹಂ ಸ್ಯನ್ದಃ ದೇವಸೇನಾಪತಿಃ | ಸರಸಾಂ ಯಾನಿ ದೇವಖಾತಾನಿ ಸರಾಂಸಿ ತೇಷಾಂ ಸರಸಾಂ ಸಾಗರಃ ಅಸ್ಮಿ ಭವಾಮಿ ||೨೪||

(ಭಾಷ್ಯಾರ್ಥ)

ಎಲೈ ಪಾರ್ಥನೆ, ಪುರೋಧರಲ್ಲಿ ಎಂದರೆ ರಾಜರಿಗೆ ಪುರೋಹಿತರಾಗಿರುವವರಲ್ಲಿ ಮುಖ್ಯನಾದ ಬೃಹಸ್ಪತಿಯು ನಾನು ಎಂದು ತಿಳಿ, ಅರಿತುಕೋ. ಏಕೆಂದರೆ ಅವನು ಇಂದ್ರನ (ಪುರೋಹಿತ)ನಾಗಿರುವದರಿಂದ ಮುಖ್ಯಪುರೋಧನಾಗಿರುತ್ತಾನೆ. ಸೇನಾನಿಗಳಲ್ಲಿ ಎಂದರೆ ಸೇನಾಪತಿಗಳಲ್ಲಿ ನಾನು ದೇವತೆಗಳ ಸೇನಾಪತಿಯಾದ

ಇವುಗಳಲ್ಲಿ ಹರ, ಬಹುರೂಪ, ತ್ವಂಬಕ, ಅಪರಾಜಿತ, ವೃಷಾಕಪಿ, ಶಂಭು, ಕಪರ್ದಿ, ರೈವತ, ಮೃಗವ್ಯಾಧ, ಶರ್ವ, ಕಪಾಲಿ - ಎಂಬ ಹೆಸರುಗಳಿವೆ. ಪದ್ಮಪುರಾಣದಲ್ಲಿ ಅಜೈಕಪಾತ್, ಅಹಿರ್ಬುದ್ಧ್ವ, ವಿರೂಪಾಕ್ಷ, ರೈವತ, ಹರ, ಬಹುರೂಪ, ತ್ವಂಬಕ, ಸಾವಿತ್ರ, ಜಯಂತ, ಪಿನಾಕಿ, ಅಪರಾಜಿತ - ಎಂದಿವೆ. ಆದರೆ ಇವುಗಳಲ್ಲಿ ಶಂಕರನೆಂಬ ಹೆಸರಿಲ್ಲ. ಆದ್ದರಿಂದ ರುದ್ರರಿಗೆ ಅಧಿಪತಿಯಾದ ಶಂಕರನು ಎಂದು ಅರ್ಥಮಾಡಬೇಕು.

1. ಮಣಿಭದ್ರಾದಿಯಕ್ಷರು, ಹೇತಿ ಮುಂತಾದ ರಾಕ್ಷಸರು.

2. ಧರ, ಧ್ರುವ, ಸೋಮ, ಸಾವಿತ್ರ, ಅನಿಲ, ಅನಲ, ಪ್ರತ್ಯೂಷ, ಪ್ರಭಾಸ (ಆನು. ೧೫೦-೧೬) ; ಸಾವಿತ್ರನಿಗೆ ಅಹನೆಂಬ ಹೆಸರೂ ಉಂಟು (ಆದಿ. ೬೬-೧೮).

3. 'ವಿಜಾನೀಹಿ' ಮ|| ; ಮೈ|| ವಾ||ಗಳಲ್ಲಿ ಈ ಮಾತಿಲ್ಲ.

ಸ್ಕಂದನು. 'ಸರಸಾಮ್' : ಯಾವವು ದೇವಖಾತಗಳಿರುವವೋ' (ಅವು) ಸರಸ್ಸುಗಳು ; ಆ ಸರಸ್ಸುಗಳಲ್ಲಿ ಸಾಗರವಾಗಿರುತ್ತೇನೆ, (ಸಾಗರ)ವಾಗಿರುವೆನು.

ಮಹರ್ಷೀಣಾಂ ಭೃಗುರಹಂ ಗಿರಾಮಸ್ತ್ರೀಕಮಕ್ಷರಮ್ |

ಯಜ್ಞಾನಾಂ ಜಪಯಜ್ಞೋಽಸ್ಮಿ ಸ್ಥಾವರಾಣಾಂ ಹಿಮಾಲಯಃ ||೨೫||

೨೫. ಮಹರ್ಷಿಗಳಲ್ಲಿ ಭೃಗು ನಾನು ; ಮಾತುಗಳಲ್ಲಿ ಒಂದಕ್ಷರವಾಗಿರುವೆನು. ಯಜ್ಞಗಳಲ್ಲಿ ಜಪಯಜ್ಞವಾಗಿರುವೆನು, ಸ್ಥಾವರಗಳಲ್ಲಿ ಹಿಮಾಲಯವು.

(ಭಾಷ್ಯ)

೬೩೩. ಮಹರ್ಷೀಣಾಂ ಭೃಗುಃ ಅಹಮ್ | ಗಿರಾಂ ವಾಚಾಂ ಪದಲಕ್ಷಣಾನಾಮ್ ಏಕಮ್ ಅಕ್ಷರಮ್ ಓಂಕಾರಃ ಅಸ್ಮಿ | ಯಜ್ಞಾನಾಂ ಜಪಯಜ್ಞಃ ಅಸ್ಮಿ | ಸ್ಥಾವರಾಣಾಂ ಸ್ಥಿತಿಮತಾಂ ಹಿಮಾಲಯಃ ||೨೫||

(ಭಾಷ್ಯಾರ್ಥ)

ಮಹರ್ಷಿಗಳಲ್ಲಿ ಭೃಗು ನಾನು. ಮಾತುಗಳಲ್ಲಿ ಪದರೂಪವಾದ ನುಡಿಗಳಲ್ಲಿ ಒಂದಕ್ಷರವು ಎಂದರೆ ಓಂಕಾರವಾಗಿರುವೆನು^೨ (ನಾನು). ಯಜ್ಞಗಳಲ್ಲಿ ಜಪಯಜ್ಞವಾಗಿರುವೆನು.^೩ ಸ್ಥಾವರಗಳಲ್ಲಿ ನಿಂತಿರುವ (ವಸ್ತು)ಗಳಲ್ಲಿ ಹಿಮಾಲಯವು.

ಅಶ್ವತ್ಥಃ ಸರ್ವವೃಕ್ಷಾಣಾಂ ದೇವರ್ಷೀಣಾಂ ಚ ನಾರದಃ |

ಗಂಧರ್ವಾಣಾಂ ಚಿತ್ರರಥಃ ಸಿದ್ಧಾನಾಂ ಕಪಿಲೋ ಮುನಿಃ ||೨೬||

೨೬. ವೃಕ್ಷಗಳೆಲ್ಲ ಅಶ್ವತ್ಥವು ; ಮತ್ತು ದೇವರ್ಷಿಗಳಲ್ಲಿ ನಾರದನು. ಗಂಧರ್ವರಲ್ಲಿ ಚಿತ್ರರಥನು ; ಸಿದ್ಧರಲ್ಲಿ ಕಪಿಲಮುನಿಯು.

(ಭಾಷ್ಯ)

೬೩೪. ಅಶ್ವತ್ಥಃ ಸರ್ವವೃಕ್ಷಾಣಾಮ್ | ದೇವರ್ಷೀಣಾಂ ಚ ನಾರದಃ | ದೇವಾ ಏವ ಸಂತಃ ಋಷಿತ್ವಂ ಪ್ರಾಪ್ತಾ ಮನ್ತ್ರದರ್ಶಿತ್ವಾತ್^೪ ತೇ ದೇವರ್ಷಯಃ |

1. ಯಾರೂ ಅಗೆಯದೆ ತಾವೇ ಆಗಿರುವವೋ.

2. ಒಂದಕ್ಷರವೆಂದರೆ ಮುಖ್ಯವಾದ ಮಾತೆಂದು ಅರ್ಥ.

3. ಹಿಂಸಾದಿಗಳು ಇಲ್ಲದಿರುವದರಿಂದ ಇವು ಶ್ರೇಷ್ಠವೆಂದು ಆ|| ಟೀಕೆ. ಇನ್ನೇನನ್ನು ಮಾಡದಿದ್ದರೂ ಬರಿಯ ಜಪದಿಂದಲೇ ಸಿದ್ಧಿಯಾಗುವದು ಎಂದು ಮನುಸ್ಮೃತಿ.

4. 'ಮನ್ತ್ರದರ್ಶಿನಃ' ಮ||.

ತೇಷಾಂ ನಾರದಃ ಅಸ್ಮಿ | ಗಂಧರ್ವಾಣಾಂ ಚಿತ್ರರಥಃ ನಾಮ ಗಂಧರ್ವೋಽಸ್ಮಿ |
ಸಿದ್ಧಾನಾಂ ಜನ್ಮನೈವ ಧರ್ಮಜ್ಞಾನವೈರಾಗ್ಯಶ್ಚರ್ಯಾತಿಶಯಂ ಪ್ರಾಪ್ತಾನಾಂ ಕಪಿಲಃ
ಮುನಿಃ ||೨೬||

(ಭಾಷ್ಯಾರ್ಥ)

ಮರಗಳಲ್ಲೆಲ್ಲ ಅರಳಿಯಮರವು (ನಾನು). ಮತ್ತು ದೇವರ್ಷಿಗಳಲ್ಲಿ
ನಾರದನು. ದೇವತೆಗಳೇ ಆಗಿದ್ದು ಮಂತ್ರಗಳನ್ನು ಕಂಡುಹಿಡಿದದ್ದರಿಂದ ಋಷಿತ್ವವನ್ನು
ಹೊಂದಿದವರಾದ್ದರಿಂದ ಅವರು ದೇವರ್ಷಿಗಳು ; ಅವರಲ್ಲಿ ನಾರದನಾಗಿರುವೆನು.
ಗಂಧರ್ವರುಗಳಲ್ಲಿ ಚಿತ್ರರಥನೆಂಬ ಗಂಧರ್ವನಾಗಿರುತ್ತೇನೆ. ಸಿದ್ಧರುಗಳಲ್ಲಿ, ಎಂದರೆ
ಧರ್ಮ, ಜ್ಞಾನ, ವೈರಾಗ್ಯ, ಐಶ್ವರ್ಯ - ಇವುಗಳಲ್ಲಿ ಹೆಚ್ಚಿಗೆಯನ್ನು ಹುಟ್ಟಿದಂದಿ-
ನಿಂದಲೇ ಪಡೆದುಕೊಂಡಿರುವವರಲ್ಲಿ, ಕಪಿಲನೆಂಬ¹ ಮುನಿಯು.

ಉಚ್ಚೈಶ್ರವಸಮಶ್ವಾನಾಂ ವಿದ್ಧಿ ಮಾಮಮೃತೋದ್ಭವಮ್ |

ಐರಾವತಂ ಗಜೇನ್ದ್ರಾಣಾಂ ನರಾಣಾಂ ಚ ನರಾಧಿಪಮ್ ||೨೭||

೨೭. ಕುದುರೆಗಳಲ್ಲಿ ಉಚ್ಚೈಶ್ರವಸೆಂಬ ಅಮೃತೋದ್ಭವವಾದ
(ಕುದುರೆ) ಎಂದು ನನ್ನನ್ನು ತಿಳಿ ; ಗಜೇಂದ್ರರುಗಳಲ್ಲಿ ಐರಾವತವೆಂದೂ
ನರರಲ್ಲಿ ನರಾಧಿಪನೆಂದೂ (ತಿಳಿ).

(ಭಾಷ್ಯ)

೬೩೫. ಉಚ್ಚೈಶ್ರವಸಮ್ ಅಶ್ವಾನಾಮ್ ಉಚ್ಚೈಶ್ರವಾ ನಾಮ ಅಶ್ವರಾಜಃ
ತಂ ಮಾಂ ವಿದ್ಧಿ ವಿಜಾನೀಹಿ ಅಮೃತೋದ್ಭವಮ್ ಅಮೃತನಿಮಿತ್ತಮಥನೋ
ದ್ಭವಮ್² | ಐರಾವತಮ್ ಇರಾವತ್ಯಾ ಅಪತ್ಯಂ ಗಜೇನ್ದ್ರಾಣಾಂ ಹಸ್ತೀಶ್ವರಾಣಾಮ್,
ತಂ ಮಾಂ 'ವಿದ್ಧಿ' ಇತಿ ಅನುವರ್ತತೇ | ನರಾಣಾಂ ಚ ಮನುಷ್ಯಾಣಾಂ ಚ
ನರಾಧಿಪಂ ರಾಜಾನಂ ಮಾಂ ವಿದ್ಧಿ ಜಾನೀಹಿ³ ||೨೭||

1. ಸಗರಪುತ್ರರನ್ನು ದಾಹಮಾಡಿದ ಕಪಿಲನೆಂಬ ಮುನಿಯನ್ನೇ ಇಲ್ಲಿ ಹೇಳಿದೆ ;
ಸಾಂಖ್ಯದರ್ಶನಪ್ರವರ್ತಕನನ್ನಲ್ಲ ಎಂದು ಕೆಲವರ ಅಭಿಪ್ರಾಯ. ಸೂ.ಭಾ. ೨-೧-೧ (ಭಾ. ಭಾ.
೪೦೩) ನೋಡಿ.

2. ಈ ಮಾತು ಮ|| ಮೈ|| ಗಳಲ್ಲಿಲ್ಲ.

3. ಮ|| ಮೈ|| ಗಳಲ್ಲಿಲ್ಲ.

(ಭಾಷ್ಯಾರ್ಥ)

ಕುದುರೆಗಳಲ್ಲಿ ಉಚ್ಚೈಶ್ರವಸ್ಸು. ಉಚ್ಚೈಶ್ರವಸ್ಸೆಂಬುದು ಅಶ್ವರಾಜನು ; ಅಮೃತೋದ್ಭವವಾದ, ಅಮೃತಕ್ಕಾಗಿ (ಸಮುದ್ರವನ್ನು) ಕಡೆದದ್ದರಿಂದ ಹುಟ್ಟಿದ¹ ಅದು ನಾನು ಎಂದು ತಿಳಿ, ಅರಿತುಕೊ. ಐರಾವತವೆಂಬುದು ಇರಾವತಿಯ ಮಗನು² ; ಗಜೇಂದ್ರರಲ್ಲಿ ಎಂದರೆ ಶ್ರೇಷ್ಠವಾದ ಆನೆಗಳಲ್ಲಿ ಆ (ಐರಾವತವು) 'ನಾನು ಎಂದು ತಿಳಿ' ಎಂದು ಇಲ್ಲಿಯೂ ಸೇರಿಕೊಳ್ಳುವ (ಮಾತು). ಮತ್ತು ನರರಲ್ಲಿ ಎಂದರೆ ಮನುಷ್ಯರಲ್ಲಿ ನರಾಧಿಪನು ಎಂದರೆ ಅರಸನು³ ನಾನು ಎಂದು ತಿಳಿ, ಅರಿತುಕೊ.

ಆಯುಧಾನಾಮಹಂ ವಜ್ರಂ ಧೇನೂನಾಮಸ್ಮಿ ಕಾಮಧುಕ್ |

ಪ್ರಜನಶ್ಚಾಸ್ಮಿ ಕನ್ದರ್ಪಃ ಸರ್ಪಾಣಾಮಸ್ಮಿ ವಾಸುಕಿಃ ||೨೮||

೨೮. ಆಯುಧಗಳಲ್ಲಿ ನಾನು ವಜ್ರವು, ಧೇನುಗಳಲ್ಲಿ ಕಾಮಧೇನು ವಾಗಿರುವೆನು. ಮತ್ತು ಪ್ರಜನನಾದ ಕಂದರ್ಪನಾಗಿರುವೆನು, ಸರ್ಪಗಳಲ್ಲಿ ವಾಸುಕಿಯಾಗಿರುವೆನು.

(ಭಾಷ್ಯ)

೬೩೬. ಆಯುಧಾನಾಮ್ ಅಹಂ ವಜ್ರಂ ದಧೀಚ್ಯಸ್ಥಿಸಂಭವಮ್ | ಧೇನೂನಾಂ ದೋಗ್ತ್ರೀಣಾಮ್ ಅಸ್ಮಿ ಕಾಮಧುಕ್, ವಸಿಷ್ಠಸ್ಯ ಸರ್ಪಕಾಮಾನಾಂ ದೋಗ್ತ್ರೀ ಸಾಮಾನ್ಯಾ ವಾ ಕಾಮಧುಕ್ | ಪ್ರಜನಃ ಪ್ರಜನಯಿತಾ ಅಸ್ಮಿ ಕನ್ದರ್ಪಃ ಕಾಮಃ | ಸರ್ಪಾಣಾಂ ಸರ್ಪಭೇದಾನಾಮ್ ಅಸ್ಮಿ ವಾಸುಕಿಃ ಸರ್ಪರಾಜಃ |

(ಭಾಷ್ಯಾರ್ಥ)

ಆಯುಧಗಳಲ್ಲಿ ದಧೀಚಿಯ ಎಲುಬಿನಿಂದ ಉಂಟಾದ⁴ ವಜ್ರವು ನಾನು. ಧೇನುಗಳಲ್ಲಿ ಎಂದರೆ ಹಾಲುಕರೆಯುವ (ಹಸು)ಗಳಲ್ಲಿ ಕಾಮಧೇನು ಎಂದರೆ ವಸಿಷ್ಠನಿಗೆ ಸಕಲಕಾಮಗಳನ್ನೂ ಕರೆದಿರುವ (ಕಾಮಧೇನು), ಅಥವಾ (ಎಲ್ಲರಿಗೂ)

1. ಅಮೃತದ ಸಂಬಂಧದಿಂದಲೂ ಇಂದ್ರನ ವಾಹನವಾದ್ದರಿಂದಲೂ ಈ ಕುದುರೆಯನ್ನು ವಿಭೂತಿಯಾಗಿ ಗಣಿಸಿದೆ.

2. ಮಂಗಲನು ರಥಂತರಸಾಮವನ್ನು ಗಾನಮಾಡುತ್ತಿರಲು ಈ ಆನೆಯು ಹುಟ್ಟಿತೆಂದೂ ಅದನ್ನು ಇರಾವತಿಗೆ ಮಗನಾಗಿ ಕೊಟ್ಟನೆಂದೂ ಬ್ರಹ್ಮಾಂಡಪುರಾಣ.

3. ರಾಜನು ದೇವಾಂಶಸಂಭೂತನೆಂಬ ನಂಬಿಕೆಯಿಂದ ಅವನನ್ನು ವಿಭೂತಿಯಾಗಿ ಹಿಡಿದಿದೆ.

4. ಆತನ ತಪಸ್ಸಿನ ತೇಜಸ್ಸಿನಿಂದ ಕೂಡಿದೆ.

ಸಮಾನವಾಗಿರುವ ಕಾಮಧೇನು¹ (ಎಂದಾದರೂ ಅರ್ಥವನ್ನು ಮಾಡಬಹುದು). ಪ್ರಜನನಾದ ಎಂದರೆ ಪ್ರಜೆಗಳನ್ನು ಉಂಟುಮಾಡುವ ಕಂದರ್ಪನು, ಕಾಮನಾಗಿರುವೆನು. ಸರ್ಪಗಳಲ್ಲಿ ಬಗೆಬಗೆಯ ಹಾವುಗಳಲ್ಲಿ ವಾಸುಕಿ ಎಂಬ ಸರ್ಪರಾಜನಾಗಿರುವೆನು.

ಅನಂತಶ್ಚಾಸ್ತಿ ನಾಗಾನಾಂ ವರುಣೋ ಯಾದಸಾಮಹಮ್ |

ಪಿತೃಣಾಮರ್ಯಮಾ ಚಾಸ್ತಿ ಯಮಃ ಸಂಯಮತಾಮಹಮ್ ||೨೯||

೨೯. ಮತ್ತು ನಾಗಗಳಲ್ಲಿ ಅನಂತನಾಗಿರುವೆನು, ಯಾದಸ್ಸುಗಳಿಗೆ ವರುಣನು ನಾನು, ಪಿತೃಗಳಲ್ಲಿ ಅರ್ಯಮನಾಗಿರುವೆನು, ಮತ್ತು ಸಂಯಮನ ಮಾಡುವವರಲ್ಲಿ ಯಮನು ನಾನು.

(ಭಾಷ್ಯ)

೩೨೨. ಅನಂತಶ್ಚ ಅಸ್ತಿ ನಾಗಾನಾಂ ನಾಗವಿಶೇಷಾಣಾಂ ನಾಗರಾಜಶ್ಚ ಅಸ್ತಿ² | ವರುಣಃ ಯಾದಸಾಮ್ ಅಹಮ್ ಅಬ್ಧೇವತಾನಾಂ ರಾಜಾ ಅಹಮ್ | ಪಿತೃಣಾಮ್ ಅರ್ಯಮಾ ನಾಮ ಪಿತೃರಾಜಶ್ಚ ಅಸ್ತಿ | ಯಮಃ ಸಂಯಮತಾಂ ಸಂಯಮನಂ ಕುರ್ವತಾಮ್ ಅಹಮ್ ||೨೯||

(ಭಾಷ್ಯಾರ್ಥ)

ನಾಗರುಗಳಲ್ಲಿ ಬಗೆಬಗೆಯ ನಾಗರುಗಳಲ್ಲಿ³ ಅನಂತನಾಗಿರುವೆನು, ನಾಗರಾಜನಾಗಿರುವೆನು. ಜಲಚರಗಳಿಗೆ ನಾನು ಜಲದೇವತೆಗಳ ಅರಸನಾದ ವರುಣನು ನಾನು. ಪಿತೃಗಳಲ್ಲಿ ಅರ್ಯಮನೆಂಬ ಪಿತೃರಾಜನಾಗಿರುವೆನು. ಸಂಯಮ ಮಾಡುವವರಲ್ಲಿ ದಂಡನೆಯನ್ನು ಮಾಡುವವರಲ್ಲಿ ಯಮನು ನಾನು.

1. ಪುರಾಣಪ್ರಸಿದ್ಧವಾದ ವಸಿಷ್ಠರ ಕಾಮಧೇನು ಎಂದು ಕಾಮಧೇನುವಿಶೇಷವನ್ನು ಮೊದಲು ಹೇಳಿತ್ತು. ಈಗ ಪುಣ್ಯವಂತರಿಗೆಲ್ಲ ಸ್ವರ್ಗದಲ್ಲಿ ಕಾಮಗಳನ್ನು ಕರೆಯುವದೆಂಬ ಸಾಮಾನ್ಯಾರ್ಥದಲ್ಲಿ ಉಪಯೋಗಿಸಿದೆ ಎಂದು ವಿವರಿಸಿದೆ.

2. 'ಅನಂತೋ ನಾಮ ನಾಗೋಽಸ್ತಿ ನಾಗಾನಾಂ ನಾಗಭೇದಾನಾಂ ನಾಗರಾಜಃ' ಮ|| ಮೈ||.

3. ಸರ್ಪ, ನಾಗ - ಎಂಬೆರಡಕ್ಕೂ ಸ್ವಲ್ಪ ಒಳಭೇದವಿದೆ ; ಹೆಡೆಯಿರುವ ಸರ್ಪಗಳು ಮಾತ್ರ ನಾಗ ಎನಿಸುವವು. ಸರ್ಪಗಳು ಮಹಾತಲದಲ್ಲಿಯೂ ನಾಗಗಳು ಪಾತಾಲದಲ್ಲಿಯೂ ಇರುವವೆಂದು (ಭಾಗ. ೫-೨೪-೨೯, ೩೧) ಪುರಾಣ.

ಪ್ರಹ್ಲಾದಶ್ಚಾಸ್ಮಿ ದೈತ್ಯಾನಾಂ ಕಾಲಃ ಕಲಯತಾಮಹಮ್ |

ಮೃಗಾಣಾಂ ಚ ಮೃಗೇನ್ಮೋಽಹಂ ವೈನತೇಯಶ್ಚ ಪಕ್ಷಿಣಾಮ್ ||೩೦||

೩೦. ದೈತ್ಯರಲ್ಲಿ ಪ್ರಹ್ಲಾದನು, ಎಣಿಸುವವರಲ್ಲಿ ಕಾಲನು ನಾನು. ಮೃಗಗಳಲ್ಲಿ ಮೃಗೇಂದ್ರನು ನಾನು, ಮತ್ತು ಪಕ್ಷಿಗಳಲ್ಲಿ ವೈನತೇಯನು.

(ಭಾಷ್ಯ)

೩೩೮. ಪ್ರಹ್ಲಾದಃ ನಾಮ ಚ ಅಸ್ಮಿ ದೈತ್ಯಾನಾಂ ದಿತಿವಂಶ್ಯಾನಾಮ್ | ಕಾಲಃ ಕಲಯತಾಮ್ ಕಲನಂ ಗಣನಂ ಕುರ್ವತಾಮ್ ಅಹಮ್ | ಮೃಗಾಣಾಂ ಚ ಮೃಗೇನ್ಮಃ ಸಿಂಹಃ ವ್ಯಾಘ್ರೋ ವಾ ಅಹಮ್ | ವೈನತೇಯಶ್ಚ ಗರುತ್ಮಾನ್ ವಿನತಾಸುತಃ ಪಕ್ಷಿಣಾಂ ಪತತ್ರಿಣಾಮ್ ||

(ಭಾಷ್ಯಾರ್ಥ)

ಮತ್ತು ದೈತ್ಯರಲ್ಲಿ ಎಂದರೆ ದಿತಿಯ ವಂಶದಲ್ಲಿ ಹುಟ್ಟಿದವರಲ್ಲಿ ಪ್ರಹ್ಲಾದ ನೆಂಬವನಾಗಿರುವೆನು. 'ಕಲಯತಾಮ್' (ಎಣಿಸುವವರಲ್ಲಿ) - ಕಲನವೆಂದರೆ ಲೆಕ್ಕವು ; (ಅದನ್ನು) ಮಾಡುವವರಲ್ಲಿ - ಕಾಲವು ನಾನು. ಮತ್ತು ಮೃಗಗಳಲ್ಲಿ ನಾನು ಮೃಗೇಂದ್ರನು, ಎಂದರೆ ಸಿಂಹವು ಅಥವಾ ಹುಲಿಯು. ಮತ್ತು ಪಕ್ಷಿಗಳಲ್ಲಿ ರೆಕ್ಕೆಯ (ಪ್ರಾಣಿ)ಗಳಲ್ಲಿ ವೈನತೇಯನು ಎಂದರೆ ವಿನತೆಯ ಮಗನಾದ ಗರುತ್ಮಂತನು.

ಪವನಃ ಪವತಾಮಸ್ಮಿ ರಾಮಃ ಶಸ್ತ್ರಭೃತಾಮಹಮ್ |

ಝಷಾಣಾಂ ಮಕರಶ್ಚಾಸ್ಮಿ ಸ್ತ್ರೋತಸಾಮಸ್ಮಿ ಜಾಹ್ನವೀ ||೩೧||

೩೧. ಪಾವನಮಾಡುವವರಲ್ಲಿ ಪವನನಾಗಿರುವೆನು. ಶಸ್ತ್ರಧಾರಿಗಳಲ್ಲಿ ರಾಮನು ನಾನು. ಝಷಗಳಲ್ಲಿ ಮಕರವೂ ಆಗಿರುವೆನು. ಸ್ತ್ರೋತಸ್ಸುಗಳಲ್ಲಿ ಜಾಹ್ನವಿಯಾಗಿರುವೆನು.

(ಭಾಷ್ಯ)

೩೩೯. ಪವನಃ ವಾಯುಃ ಪವತಾಂ ಪಾವಯಿತ್ಯಣಾಮ್ ಅಸ್ಮಿ | ಶಸ್ತ್ರಭೃತಾಮ್ ಅಹಮ್ ಶಸ್ತ್ರಾಣಾಂ ಧಾರಯಿತ್ಯಣಾಂ ದಾಶರಥಿಃ ರಾಮಃ ಅಹಮ್ | ಝಷಾಣಾಂ ಮತ್ಪಾದೀನಾಂ ಮಕರೋ ನಾಮ ಜಾತಿವಿಶೇಷಃ ಅಹಮ್ | ಸ್ತ್ರೋತಸಾಂ ಸ್ರವಂತೀನಾಮ್ ಅಸ್ಮಿ ಜಾಹ್ನವೀ ಗಜ್ಞಾ ||೩೧||

(ಭಾಷ್ಯಾರ್ಥ)

ಪಾವನಮಾಡುವವರಲ್ಲಿ ಶುದ್ಧಿಗೊಳಿಸುವವರಲ್ಲಿ ಪವನನು ಎಂದರೆ ವಾಯು ವಾಗಿರುತ್ತೇನೆ. ಶಸ್ತ್ರಧಾರಿಗಳಲ್ಲಿ ರಾಮನು ನಾನು, ಶಸ್ತ್ರವನ್ನು ಧರಿಸಿ (ಯುದ್ಧ ಮಾಡುವವರಲ್ಲಿ) ದಶರಥಪುತ್ರನಾದ ರಾಮನು ನಾನು. ಝಷಗಳಲ್ಲಿ ಎಂದರೆ ಮೀನು ಮುಂತಾದವುಗಳಲ್ಲಿ ಮಕರವೆಂಬ ಜಾತಿಗೆ ಸೇರಿದ (ಪ್ರಾಣಿಯು) ನಾನು. ಸ್ತ್ರೋತಸ್ಸು ಗಳಲ್ಲಿ ಹರಿಯುವ (ನದಿ)ಗಳಲ್ಲಿ ಜಾಹ್ನವಿಯು ಎಂದರೆ ಗಂಗೆಯು ನಾನು.

ಸರ್ಗಾಣಾಮಾದಿರಂತಶ್ಚ ಮಧ್ಯಂ ಚೈವಾಹಮರ್ಜುನ |

ಅಧ್ಯಾತ್ಮವಿದ್ಯಾ ವಿದ್ಯಾನಾಂ ವಾದಃ ಪ್ರವದತಾಮಹಮ್ ||೩೨||

೩೨. ಅರ್ಜುನನೇ, ಸರ್ಗಗಳಿಗೆ ಆದಿ, ಅಂತ, ಮಧ್ಯವೂ ನಾನು. ವಿದ್ಯೆಗಳಲ್ಲಿ ಅಧ್ಯಾತ್ಮವಿದ್ಯೆಯು (ನಾನು). ವಾದಮಾಡುವವರ ವಾದವು ನಾನು.

(ಭಾಷ್ಯ)

೬೪೦. ಸರ್ಗಾಣಾಂ ಸೃಷ್ಟಿನಾಮ್ ಆದಿಃ ಅಂತಶ್ಚ ಮಧ್ಯಂ ಚೈವ ಅಹಮ್ ಉತ್ಪತ್ತಿಸ್ಥಿತಿಯಾ ಅಹಮ್ ಅರ್ಜುನ | ಭೂತಾನಾಂ ಜೀವಾಧಿಷ್ಠಿತಾನಾಮೇವ¹ | ಆದಿಃ , ಅಂತಶ್ಚ ಇತ್ಯಾದ್ಯುಕ್ತಮ್² ಉಪಕ್ರಮೇ | ಇಹ ತು ಸರ್ವಸ್ಯೈವ ಸರ್ಗ ಮಾತ್ರಸ್ಯ ಇತಿ ವಿಶೇಷಃ | ಅಧ್ಯಾತ್ಮವಿದ್ಯಾ ವಿದ್ಯಾನಾಂ ಮೋಕ್ಷಾರ್ಥತ್ವಾತ್ ಪ್ರಧಾನಮ್ ಅಸ್ಮಿ | ವಾದಃ ಅರ್ಥನಿರ್ಣಯಹೇತುತ್ವಾತ್ ಪ್ರವದತಾಂ ಪ್ರಧಾನಂ ಅತಃ ಸಃ ಅಹಮ್ ಅಸ್ಮಿ | ಪ್ರವಕ್ತೃದ್ವಾರೇಣ ವದನಭೇದಾನಾಮೇವ ವಾದಜಲ್ಪವಿತಣ್ಣಾನಾಮ್ ಇಹ ಗ್ರಹಣಮ್ 'ಪ್ರವದತಾಮ್' ಇತಿ ||೩೨||

(ಭಾಷ್ಯಾರ್ಥ)

ಸರ್ಗಗಳಿಗೆ ಎಂದರೆ ಸೃಷ್ಟಿಗಳಿಗೆ, ಎಲೈ ಅರ್ಜುನನೇ, ಆದಿಯೂ ಅಂತವೂ ಮಧ್ಯವೂ ನಾನೇ ; ಹುಟ್ಟು, ಇರವು, ಹೊಂದು - ಇವುಗಳು ನಾನೇ. (ಈ ಅಧ್ಯಾಯದ) ಮೊದಲಿನಲ್ಲಿ (೧೦-೨೦) ಜೀವರು ವಾಸಮಾಡುವ ಭೂತ (ಶರೀರ)ಗಳಿಗೆ ಮಾತ್ರ ಆದಿಯೂ ಅಂತವೂ ಮುಂತಾದದ್ದು (ನಾನೇ) ಎಂದು

1. 'ಜೀವಾಧಿಷ್ಠಾನಾಮ್' ಎಂಬ ಮ|| ಮೈ|| ಪಾಠಗಳಿಗಿಂತ ಇದು ಉತ್ತಮ.

2. 'ಇತ್ಯುಕ್ತಮ್' ಮ|| ಮೈ||.

ಹೇಳಿತ್ತು ; ಆದರೆ ಇಲ್ಲಿಯೋ (ಎಂದರೆ) ಇಡೀಯ ಸೃಷ್ಟಿಗೇ¹ ಆದಿಯೂ ಅಂತವೂ ಎಂದು ಹೇಳಿದೆ ಎಂಬುದು (ಇಲ್ಲಿಯ) ವಿಶೇಷವು.

ವಿದ್ಯೆಗಳಲ್ಲಿ ಮೋಕ್ಷವೆಂಬ ಪ್ರಯೋಜನವುಳ್ಳದ್ದಾದ್ದರಿಂದ ಪ್ರಧಾನವಾದ ಅಧ್ಯಾತ್ಮವಿದ್ಯೆಯಾಗಿರುವೆನು.² ವಾದ ಮಾಡುವವರಿಗೆ, ವಿಷಯವನ್ನು ನಿರ್ಣಯ ಮಾಡುವದಕ್ಕೆ ಕಾರಣವಾಗಿರುವದರಿಂದ ವಾದವು ಮುಖ್ಯವೆನಿಸುವದು. ಆದ್ದರಿಂದ ಅದು ನಾನು ಆಗಿರುವೆನು. (ಇಲ್ಲಿ) 'ವಾದಮಾಡುವವರಿಗೆ' ಎಂಬ ಮಾತಿನಿಂದ ವಾದಿಗಳಮೂಲಕ ಚರ್ಚೆಯ ಭೇದಗಳಾದ ವಾದ, ಜಲ್ಮ, ವಿತಂಡಾ³ - ಎಂಬ ಮೂರು ಬಗೆಗಳನ್ನೇ ತೆಗೆದುಕೊಂಡಿರುತ್ತದೆ (ಎಂದು ತಿಳಿಯಬೇಕು).

ಅಕ್ಷರಾಣಾಮಕಾರೋಽಸ್ಮಿ ದ್ವಂದ್ವಃ ಸಾಮಾಸಿಕಸ್ಯ ಚ |

ಅಹಮೇವಾಕ್ಷಯಃ ಕಾಲಃ ಧಾತಾಹಂ ವಿಶ್ವತೋಮುಖಃ ||೩೩||

೩೩. ಅಕ್ಷರಗಳಲ್ಲಿ ಅಕಾರವಾಗಿರುವೆನು ; ಮತ್ತು ಸಾಮಾಸಿಕಕ್ಕೆ ದ್ವಂದ್ವವು. ನಾನೇ ಅಕ್ಷಯವಾದ ಕಾಲವು, ವಿಶ್ವತೋಮುಖನಾದ ಧಾತನು ನಾನು.

(ಭಾಷ್ಯ)

೬೪೧. ಅಕ್ಷರಾಣಾಂ ವರ್ಣಾನಾಮ್ ಅಕಾರೋ ವರ್ಣಃ ಅಸ್ಮಿ | ದ್ವಂದ್ವಃ ಸಮಾಸಃ ಅಸ್ಮಿ ಸಾಮಾಸಿಕಸ್ಯ ಚ ಸಮಾಸಸಮೂಹಸ್ಯ | ಕಿಂಚ ಅಹಮೇವ ಅಕ್ಷಯಃ ಅಕ್ಷೀಣಃ ಕಾಲಃ ಪ್ರಸಿದ್ಧಃ ಕ್ಷಣಾದ್ಯಾಖ್ಯಃ | ಅಥವಾ ಪರಮೇಶ್ವರಃ ಕಾಲಸ್ಯಾಪಿ ಕಾಲಃ ಅಸ್ಮಿ⁴ | ಧಾತಾ ಅಹಂ ಕರ್ಮಫಲಸ್ಯ ವಿಧಾತಾ ಸರ್ವಜಗತಃ ವಿಶ್ವತೋಮುಖಃ ಸರ್ವತೋಮುಖಃ ||೩೩||

1. ಸೃಷ್ಟಿಗಳು ಲೆಕ್ಕವಿಲ್ಲದಷ್ಟಿರುವದರಿಂದ ಮೂಲದಲ್ಲಿ ಸೃಷ್ಟಿಗಳು ಎಂದು ಬಹುವಚನವನ್ನು ಉಪಯೋಗಿಸಿದೆ. ಸೃಷ್ಟಿಮಾತ್ರಕ್ಕೆ ಪರಮಾತ್ಮನು ಆಧಾರನು ಎಂದು ಭಾವ.

2. ಮಿಕ್ಕ ವಿದ್ಯೆಗಳು ಸಂಸಾರಕ್ಕೆ ಮೂಲವಾಗಿರುವ ಅವಿದ್ಯೆಯನ್ನು ಕಳೆಯಲಾರ ವಾದ್ದರಿಂದ ಮುಖ್ಯಾರ್ಥದಲ್ಲಿ ಅವು ವಿದ್ಯೆಗಳಲ್ಲ.

3. ಎದುರಾಳಿಯನ್ನು ಗೆಲ್ಲಬೇಕೆಂಬ ಉದ್ದೇಶದಿಂದ ಚರ್ಚಿಸುವದು ಜಲ್ಮ ; ತನ್ನ ಪಕ್ಷವನ್ನು ನಿರ್ಣಯಮಾಡುವ ಗೋಜಿಗೆ ಹೋಗದೆ ಮತ್ತೊಬ್ಬರ ಪಕ್ಷವನ್ನು ಖಂಡಿಸುವ ಚರ್ಚೆಯು ವಿತಂಡಾ ; ತತ್ತ್ವವನ್ನು ನಿರ್ಣಯಿಸುವದಕ್ಕಾಗಿ ಮಾಡುವ ಚರ್ಚೆಯು ವಾದ.

4. 'ಪರಮೇಶ್ವರೋ ವಾ ಕಾಲಸ್ಯಾಪಿ ಕಾಲಃ' ಮ|| ಮೈ||.

(ಭಾಷ್ಯಾರ್ಥ)

ಅಕ್ಷರಗಳಲ್ಲಿ ವರ್ಣಗಳಲ್ಲಿ ಅಕಾರವೆಂಬ¹ ವರ್ಣವಾಗಿರುತ್ತೇನೆ. ಸಾಮಾಸಿಕಕ್ಕೆ ಸಮಾಸಗಳ ಗುಂಪಿಗೆ ನಾನು ದ್ವಂದ್ವವೆಂಬ² ಸಮಾಸವಾಗಿರುವೆನು. ಮತ್ತು ನಾನು ಅಕ್ಷಯವಾದ ಎಂದರೆ ಸವೆಯದ ಕಾಲವು, ಕ್ಷಣ ಮುಂತಾದ ಹೆಸರುಳ್ಳ ಪ್ರಸಿದ್ಧವಾದ (ಕಾಲವು). ಅಥವಾ ಕಾಲಕ್ಕೂ ಕಾಲನಾದ ಪರಮೇಶ್ವರನಾಗಿರುವೆನು.³ ವಿಶ್ವತೋಮುಖನಾದ ಎಂದರೆ ಎಲ್ಲೆಲ್ಲಿಯೂ ಮುಖವುಳ್ಳ⁴ ಧಾತನು, ಜಗತ್ತಿಗೆಲ್ಲ⁵ ಕರ್ಮಫಲವನ್ನು ಗೊತ್ತುಮಾಡುವವನು, ನಾನು.

ಮೃತ್ಯುಃ ಸರ್ವಹರಶ್ಚಾಹಮುದ್ಭವಶ್ಚ ಭವಿಷ್ಯತಾಮ್ |

ಕೀರ್ತಿಃ ಶ್ರೀರ್ವಾಕ್ಸ ನಾರೀಣಾಂ ಸ್ತೃತಿರ್ಮೇಧಾ ಧೃತಿಃ ಕ್ಷಮಾ ||೩೪||

೩೪. ಸರ್ವಹರನಾದ ಮೃತ್ಯುವು ನಾನು, ಮತ್ತು ಮುಂದೆ ಆಗ ತಕ್ಕವರಿಗೆ ಉದ್ಭವವು (ನಾನು). ನಾರಿಯರಲ್ಲಿ ಕೀರ್ತಿ, ಶ್ರೀ, ವಾಕ್ಯು, ಸ್ತೃತಿ, ಮೇಧೆ, ಧೃತಿ, ಕ್ಷಮೆ.

(ಭಾಷ್ಯ)

೩೪೨. ಮೃತ್ಯುಃ ದ್ವಿವಿಧಃ ಧನಾದಿಹರಃ^೧ ಪ್ರಾಣಹರಶ್ಚ | ತತ್ರ ಯಃ ಪ್ರಾಣಹರಃ ಸ ಸರ್ವಹರ ಉಚ್ಯತೇ | ಸೋಽಹಮ್ ಇತ್ಯರ್ಥಃ | ಅಥವಾ ಪರ ಈಶ್ವರಃ ಪ್ರಲಯೇ ಸರ್ವಹರಣಾತ್ ಸರ್ವಹರಃ | ಸೋಽಹಮ್ | ಉದ್ಭವಃ ಉತ್ಕರ್ಷಃ ಅಭ್ಯುದಯಃ ತತ್ರಾಪ್ತಿಹೇತುಶ್ಚ ಅಹಮ್ | ಕೇಷಾಮ್ ? ಭವಿಷ್ಯತಾಂ ಭಾವಿಕಲ್ಯಾಣಾನಾಮ್ ಉತ್ಕರ್ಷಪ್ರಾಪ್ತಿಯೋಗ್ಯಾನಾಮ್ ಇತ್ಯರ್ಥಃ | ಕೀರ್ತಿಃ ಶ್ರೀಃ ವಾಕ್ಸ ನಾರೀಣಾಂ ಸ್ತೃತಿಃ ಮೇಧಾ ಧೃತಿಃ ಕ್ಷಮಾ - ಇತ್ಯೇತಾಃ ಉತ್ತಮಾಃ

1. ಅಕಾರವು ಎಲ್ಲಾ ಅಕ್ಷರಗಳಲ್ಲಿಯೂ ಸೇರಿಕೊಂಡೇ ಇರುವದೆಂದು ಶ್ರುತಿ (ಐ. ಆ.). ಉಚ್ಚಾರಣೆಯಲ್ಲಿ ಗಂಟಲು ತೆಗೆಯದೆ ಯಾವ ವರ್ಣವೂ ಹುಟ್ಟಿದು ; ತೆಗೆದ ಮಾತ್ರದಿಂದ ಅಕಾರವು ಹೊರತೋರಿಕೊಳ್ಳುವದು.

2. ದ್ವಂದ್ವಸಮಾಸದಲ್ಲಿ ಹಿಂದಿನ ಮುಂದಿನ ಎರಡು ಪದಗಳ ಅರ್ಥವೂ ಮುಖ್ಯವಾಗಿರುವದು.

3. ಕಾಲಕ್ಕಿಂತಲೂ ಪರಮೇಶ್ವರನಿಗೇ ಅಕ್ಷಯನೆಂಬ ವಿಶೇಷಣವು ಹೆಚ್ಚು ಒಪ್ಪುತ್ತದೆ.

4. ಸರ್ವಜ್ಞನಾದ.

5. ಈ. ಉ ನೋಡಿ.

6. 'ಧನಹರಃ' ಮ|| ಮೈ||.

ಸ್ತ್ರೀಣಾಮ್¹ ಅಹಮ್ ಅಸ್ಮಿ | ಯಾಸಾಮ್ ಆಭಾಸಮಾತ್ರಸಂಬಂಧೇನಾಪಿ ಲೋಕಃ
ಕೃತಾರ್ಥಮ್ ಆತ್ಮಾನಂ ಮನ್ಯತೇ² ||೩೪||

(ಭಾಷ್ಯಾರ್ಥ)

ಮೃತ್ಯು ಎರಡು ಬಗೆ, ಧನವೇ ಮುಂತಾದದ್ದನ್ನು ಅಪಹರಿಸುವದು (ಒಂದು), ಪ್ರಾಣವನ್ನೇ ಅಪಹರಿಸುವದು (ಇನ್ನೊಂದು) ; ಇವುಗಳಲ್ಲಿ ಯಾವದು ಪ್ರಾಣವನ್ನೇ ಅಪಹರಿಸುವದೋ ಅದಕ್ಕೆ ಸರ್ವಹರ (ಮೃತ್ಯು) ಎಂದು ಹೆಸರು. ಅದು ನಾನು ಎಂದರ್ಥ. ಅಥವಾ ಪ್ರಲಯಕಾಲದಲ್ಲಿ ಎಲ್ಲವನ್ನೂ ನಾಶಗೊಳಿಸುವದರಿಂದ ಪರಮೇಶ್ವರನು ಸರ್ವಹರ (ಮೃತ್ಯು) ; ಅವನು ನಾನು. ಉದ್ಭವವು ಎಂದರೆ ಹೆಚ್ಚಿಗೆ, ಏಳಿಗೆ ಮತ್ತು ಅದನ್ನು ಪಡೆದುಕೊಳ್ಳುವ ಸಾಧನವು ನಾನು. ಯಾರಿಗೆ ? ಎಂದರೆ ಮುಂದೆ ಆಗತಕ್ಕವರಿಗೆ, ಮುಂದೆ ಮಂಗಲವು ಆಗಬೇಕಾಗಿರುವವರಿಗೆ ಹೆಚ್ಚಿಗೆಯನ್ನು ಪಡೆಯುವ ಯೋಗ್ಯತೆಯಿರುವವರಿಗೆ (ಆಗುವ ಉತ್ಕರ್ಷವು ನಾನು) ಎಂದರ್ಥ. ನಾರಿಯರಲ್ಲಿ - ಸ್ತ್ರೀಯರಲ್ಲಿ ಕೀರ್ತಿ, ಶ್ರೀ, ವಾಕ್ಯು, ಸ್ತೃತಿ, ಮೇಧೆ, ಧೃತಿ, ಕ್ಷಮೆ - ಎಂಬೀ ಉತ್ತಮರಾಗಿರುವೆನು³ ನಾನು. ಇವರ ಬರಿಯ ನೆರಳಿನ ಸಂಬಂಧವಿದ್ದರೆ ಸಾಕು, (ಅಷ್ಟರಿಂದಲೇ) ಮನುಷ್ಯನು ತಾನು ಕೃತಾರ್ಥನೆಂದುಕೊಳ್ಳುವನು.

ಬೃಹತ್ಸಾಮ ತಥಾ ಸಾಮ್ನಾಂ ಗಾಯತ್ರೀ ಛಂದಸ್ಸಾಮಹಮ್ |

ಮಾಸಾನಾಂ ಮಾರ್ಗಶೀರ್ಷೋಽಹಮೃತೂನಾಂ ಕುಸುಮಾಕರಃ ||೩೫||

೩೫. ಹಾಗೂ ಸಾಮಗಳಲ್ಲಿ ಬೃಹತ್ಸಾಮವು, ಛಂದಸ್ಸುಗಳಲ್ಲಿ ಗಾಯತ್ರಿ ನಾನು. ಮಾರ್ಗಗಳಲ್ಲಿ ಮಾರ್ಗಶೀರ್ಷವು ನಾನು. ಋತುಗಳಲ್ಲಿ ಕುಸುಮಾಕರವು.

(ಭಾಷ್ಯ)

೬೪೩. ಬೃಹತ್ಸಾಮ ತಥಾ ಸಾಮ್ನಾಂ ಪ್ರಧಾನಮ್ ಅಸ್ಮಿ | ಗಾಯತ್ರೀ ಛಂದಸ್ಸಾಮ್ ಅಹಮ್ | ಗಾಯತ್ರಾದಿಚ್ಛಂದೋವಿಶಿಷ್ಟಾನಾಮ್ ಋಚಾಂ ಗಾಯತ್ರೀ

1. 'ಉತ್ತಮೋತ್ತಮಸ್ತ್ರೀಣಾಮ್' ಮ||.

2. 'ಲೋಕಾಃ....ಮನ್ಯತೇ' ಮ||.

3. ಕೀರ್ತಿ ಮುಂತಾದವು ಆಯಾ ದೇವತೆಗಳ ಹೆಸರುಗಳು. ವಾಕ್ಯನ್ನು ಬಿಟ್ಟರೆ ಮಿಕ್ಕವರೆಲ್ಲರೂ ದಕ್ಷನ ಮಕ್ಕಳೆಂದು ಪುರಾಣ ; ವಾಗ್ದೇವಿಯು ಬ್ರಹ್ಮನ ಮಾನಸಪುತ್ರಿ.

ಋಕ್ ಅಹಮ್ ಅಸ್ಮಿ ಇತ್ಯರ್ಥಃ | ಮಾಸಾನಾಂ ಮಾರ್ಗಶೀರ್ಷಃ ಅಹಮ್ |
ಋತೂನಾಂ ಕುಸುಮಾಕರಃ ವಸಂತಃ ||೩೫||

(ಭಾಷ್ಯಾರ್ಥ)

ಮತ್ತು ಸಾಮಗಳಲ್ಲೆಲ್ಲ ಮುಖ್ಯವಾದ ಬೃಹತ್ಸಾಮವಾಗಿರುವೆನು.¹ ಛಂದಸ್ಸುಗಳಲ್ಲಿ ಗಾಯತ್ರಿಯು² ನಾನು. ಗಾಯತ್ರಿಯೇ ಮುಂತಾದ ಛಂದಸ್ಸುಗಳಿಂದ ಕೂಡಿದ ಋಕ್ಕುಗಳಲ್ಲಿ ನಾನು ಗಾಯತ್ರಿ ಎಂಬ ಋಕ್ಕಾಗಿರುವೆನು ಎಂದರ್ಥ. ಮಾರ್ಗಗಳಲ್ಲಿ ಮಾರ್ಗಶೀರ್ಷವು³ ನಾನು. ಋತುಗಳಲ್ಲಿ ಕುಸುಮಾಕರವು ಎಂದರೆ ವಸಂತವು.⁴

ದ್ಯೂತಂ ಛಲಯತಾಮಸ್ಮಿ ತೇಜಸ್ತೇಜಸ್ವಿನಾಮಹಮ್ |

ಜಯೋಽಸ್ಮಿ ವ್ಯವಸಾಯೋಽಸ್ಮಿ ಸತ್ತ್ವಂ ಸತ್ತ್ವವತಾಮಹಮ್ ||೩೬||

೩೬. ಛಲವನ್ನು ಮಾಡುವವರಲ್ಲಿ ದ್ಯೂತವಾಗಿರುವೆನು ; ತೇಜಸ್ವಿಗಳ ತೇಜಸ್ಸು ನಾನು. ಜಯವಾಗಿರುವೆನು, ವ್ಯವಸಾಯವಾಗಿರುವೆನು, ಸತ್ತ್ವವಂತರ ಸತ್ತ್ವವು ನಾನು.

(ಭಾಷ್ಯ)

೩೪೪. ದ್ಯೂತಮ್ ಅಕ್ಷದೇವನಾದಿಲಕ್ಷಣಂ ಛಲಯತಾಂ ಛಲಸ್ಯ ಕರ್ತೃಣಾಮ್ ಅಸ್ಮಿ | ತೇಜಃ ತೇಜಸ್ವಿನಾಮ್ ಅಹಮ್ | ಜಯಃ ಅಸ್ಮಿ ಜೇತ್ಯಣಾಮ್ | ವ್ಯವಸಾಯೋಽಸ್ಮಿ ವ್ಯವಸಾಯಿನಾಮ್ | ಸತ್ತ್ವಂ ಸತ್ತ್ವವತಾಂ ಸಾತ್ತ್ವಿಕಾನಾಮ್ ಅಹಮ್ |೩೬||

(ಭಾಷ್ಯಾರ್ಥ)

ಛಲಯತಾಮ್ ಛಲವನ್ನು ಮಾಡುವವರಿಗೆ (ಮೋಸಮಾಡುವವರಿಗೆ) ಪಗಡೆಯಾಟವೇ ಮುಂತಾದ ರೂಪದ ಜೂಜಾಗಿರುವೆನು. ತೇಜಸ್ವಿಗಳಲ್ಲಿ ತೇಜವು

1. “ತ್ವಾಮಿದ್ಧಿ ಹವಾಮಹೇ” (ಋ. ೬-೪-೪೬-೧, ಸಾಮ. ೩-೧-೫-೨) ಎಂಬ ಇಂದ್ರಪಾರಮ್ಯವನ್ನು ಹೇಳುವ ಸಾಮ.

2. ದ್ವಿಜತ್ಯಹೇತುವಾದದ್ದು ; ಇಲ್ಲಿ ಛಂದಸ್ಸುಗಳೆಂದರೆ ವೇದಮಂತ್ರಗಳು.

3. ಪೈರುಗಳು ಪಕ್ಕವಾಗುವ ಕಾಲವು ಮಾರ್ಗಶೀರ್ಷವು. ಹಿಂದಿನವರು ಮಾರ್ಗಶೀರ್ಷದಿಂದ ಮೊದಲುಮಾಡಿಕೊಂಡೇ ತಿಂಗಳುಗಳನ್ನು ಎಣಿಸುತ್ತಿದ್ದರೆಂದು ಕೆಲವರ ನಂಬಿಕೆ. ತಿಲಕರವರ ಓರಿಯಾ ಎಂಬ ಗ್ರಂಥವನ್ನು ನೋಡಿರಿ.

4. ನೋಡುವದಕ್ಕೆ ರಮಣೀಯವಾಗಿರುವ ಋತು.

ನಾನು. ಗೆಲ್ಲುವವರಿಗೆ ಜಯವಾಗಿರುವೆನು ; ನಿಶ್ಚಯವಂತರಿಗೆ ವ್ಯವಸಾಯ (ನಿಶ್ಚಯ)ವಾಗಿರುವೆನು. ಸತ್ತ್ವವಂತರ ಸಾತ್ತ್ವಿಕರ ಸತ್ತ್ವವು ನಾನು.

ವೃಷ್ಟೀನಾಂ ವಾಸುದೇವೋಽಸ್ಮಿ ಪಾಣ್ಡವಾನಾಂ ಧನಂಜಯಃ |

ಮುನೀನಾಮಪ್ಯಹಂ ವ್ಯಾಸಃ ಕವೀನಾಮುಶನಾ ಕವಿಃ ||೩೭||

೩೭. ವೃಷ್ಟಿಗಳಲ್ಲಿ ವಾಸುದೇವನಾಗಿರುವೆನು ; ಪಾಂಡವರಲ್ಲಿ ಧನಂಜಯನು. ಮುನಿಗಳಲ್ಲಿ ವ್ಯಾಸನಾಗಿರುವೆನು. ಕವಿಗಳಲ್ಲಿ ಉಶನನೆಂಬ ಕವಿಯು.

(ಭಾಷ್ಯ)

೬೪೫. ವೃಷ್ಟೀನಾಂ ಯಾದವಾನಾಂ ವಾಸುದೇವಃ ಅಸ್ಮಿ, ಅಯಮೇವಾಹಂ ತ್ವತ್ಸಖಾ | ಪಾಣ್ಡವಾನಾಂ ಧನಂಜಯಃ, ತ್ವಮೇವ | ಮುನೀನಾಂ ಮನನ-ಶೀಲಾನಾಂ ಸರ್ವಪದಾರ್ಥಜ್ಞಾನಿನಾಮಪಿ ಅಹಂ ವ್ಯಾಸಃ | ಕವೀನಾಂ ಕ್ರಾಂತದರ್ಶಿನಾಮ್ ಉಶನಾ ಕವಿಃ ಅಸ್ಮಿ ||೩೭||

(ಭಾಷ್ಯಾರ್ಥ)

ವೃಷ್ಟಿಗಳಲ್ಲಿ¹ ಎಂದರೆ ಯಾದವರಲ್ಲಿ ವಾಸುದೇವನಾಗಿರುವೆನು.² ಇಗ್ನೋ, ಈ ನಿನ್ನ ಸ್ನೇಹಿತನಾದ ನಾನೇ. ಪಾಂಡವರಲ್ಲಿ ಧನಂಜಯನು, ನೀನೇ. ಮುನಿಗಳಲ್ಲಿ ಮನನಶೀಲರಾದವರಲ್ಲಿ ಸರ್ವಪದಾರ್ಥಗಳನ್ನೂ ಅರಿತವರಲ್ಲಿ ನಾನು ವ್ಯಾಸನು.³ ಕವಿಗಳಲ್ಲಿ ಎಂದರೆ ದೂರದರ್ಶಿಗಳಲ್ಲಿ ಉಶನನೆಂಬ ಕವಿಯಾಗಿರುವೆನು.

ದಕ್ಷೋ ದಮಯತಾಮಸ್ಮಿ ನೀತಿರಸ್ಮಿ ಜಿಗೀಷತಾಮ್ |

ಮೌನಂ ಚೈವಾಸ್ಮಿ ಗುಹ್ಯಾನಾಂ ಜ್ಞಾನಂ ಜ್ಞಾನವತಾಮಹಮ್ ||೩೮||

1. ಮಧುವಿನ ವಂಶದಲ್ಲಿ ವೃಷಣನೆಂಬವನು ಹುಟ್ಟಿದ್ದನು ; ಅವನಿಂದ ಆ ವಂಶದವರಿಗೆ ವೃಷ್ಟಿಗಳೆಂದು ಹೆಸರಾಯಿತು. ಇದರಂತೆ ಮಧುವಿನ ವಂಶದವರೆಂಬ ಕಾರಣದಿಂದ ಮಾಧವರೆಂದೂ ಹೆಸರಾಯಿತು - ಎಂದು ಹರಿವಂಶ, ಬ್ರಹ್ಮಪುರಾಣಗಳಲ್ಲಿ ಹೇಳಿದೆ.

2. ವಸುದೇವನು ಹುಟ್ಟಿದ ಕಾಲಕ್ಕೆ ದೇವತೆಗಳು ನಗಾರಿಯನ್ನು ಬಾರಿಸಿದರು ಎಂದು ಪುರಾಣ. ಅವನ ಮಗನಾದ್ದರಿಂದಲೂ ಮತ್ತು ಸ್ವತಃ ಚತುರ್ಭುಜಾದಿವಿಶೇಷರೂಪಗಳಿಂದಲೂ ಅಮಾನುಷಲೀಲೆಗಳಿಂದ ಪ್ರಸಿದ್ಧನಾದವನಾದ್ದರಿಂದಲೂ ವಾಸುದೇವರೂಪದಿಂದ ವಿಭೂತಿಗಳಲ್ಲಿ ಪರಿಗಣಿತನಾಗಿರುತ್ತಾನೆ. ಪರಮಾತ್ಮರೂಪವನ್ನು ಲೆಕ್ಕಕ್ಕೆ ತರಬೇಕಾದದ್ದಿಲ್ಲ.

3. ವ್ಯಾಸರು ಸಕಲವೇದಾರ್ಥಗಳನ್ನೂ ಬಲ್ಲವರು.

೩೮. ದಮನಮಾಡುವವರಲ್ಲಿ ದಂಡವಾಗಿರುವೆನು. ಜಿಗೀಷುಗಳಲ್ಲಿ ನೀತಿಯಾಗಿರುವೆನು. ಗುಹ್ಯಗಳಲ್ಲಿ ಮೌನವಾಗಿರುವೆನು. ಜ್ಞಾನವುಳ್ಳವರ ಜ್ಞಾನವು ನಾನು.

(ಭಾಷ್ಯ)

೬೪೬. ದಣ್ಣ: ದಮಯತಾಮ್ ದಮಯಿತ್ಯಣಾಮ್ ಅಸ್ಮಿ, ಅದಾನ್ತಾನಾಂ ದಮನಕಾರಣಮ್ | ನೀತಿ: ಅಸ್ಮಿ ಜಿಗೀಷತಾಂ ಜೇತುಮ್ ಇಚ್ಛತಾಮ್ | ಮೌನಂ ಚೈವ ಅಸ್ಮಿ ಗುಹ್ಯಾನಾಂ ಗೋಪ್ಯಾನಾಮ್ | ಜ್ಞಾನಂ ಜ್ಞಾನವತಾಮ್ ಅಹಮ್ ||೩೮||

(ಭಾಷ್ಯಾರ್ಥ)

ದಮನಮಾಡುವವರಲ್ಲಿ ಎಂದರೆ ದಂಡಿಸುವವರಲ್ಲಿ ದಾಂತರಲ್ಲದವರನ್ನು ಪಳಗಿಸುವದಕ್ಕೆ ಕಾರಣವಾಗಿರುವ ದಂಡವಾಗಿರುವೆನು. ಜಿಗೀಷುಗಳಲ್ಲಿ ಗೆಲ್ಲ ಬೇಕೆಂಬವರಲ್ಲಿ (ರಾಜ)ನೀತಿಯಾಗಿರುವೆನು. ಗುಹ್ಯಗಳಲ್ಲಿ ಎಂದರೆ ಗುಟ್ಟುಗಳಲ್ಲಿ ಮೌನವಾಗಿರುವೆನು. ಜ್ಞಾನವಂತರಲ್ಲಿ ಜ್ಞಾನವು ನಾನು.

ಯಚ್ಚಾಪಿ ಸರ್ವಭೂತಾನಾಂ ಬೀಜಂ ತದಹಮರ್ಜುನ |

ನ ತದಸ್ತಿ ವಿನಾ ಯತ್ಸ್ಯಾನ್ಮಯಾ ಭೂತಂ ಚರಾಚರಮ್ ||೩೯||

೩೯. ಮತ್ತು ಎಲೈ ಅರ್ಜುನನೇ, ಸರ್ವಭೂತಗಳಿಗೂ ಯಾವದು ಬೀಜವೋ ಅದು ನಾನು. ನಾನಿಲ್ಲದೆ ಇರಬಹುದಾದ ಯಾವ ಚರಾಚರ ಭೂತವೂ ಇರುವದಿಲ್ಲ.

(ಭಾಷ್ಯ)

೬೪೭. ಯಚ್ಚಾಪಿ ಸರ್ವಭೂತಾನಾಂ ಬೀಜಂ ಪ್ರರೋಹಕಾರಣಂ ತತ್ ಅಹಮ್ ಅರ್ಜುನ | ಪ್ರಕರಣೋಪಸಂಹಾರಾರ್ಥಂ ವಿಭೂತಿಸಂಕ್ಷೇಪಮ್ ಆಹ - ನ ತತ್ ಅಸ್ಮಿ ಭೂತಂ ಚರಾಚರಂ ಚರಮ್ ಅಚರಂ ವಾ ಮಯಾ ವಿನಾ ಯತ್ ಸ್ಯಾತ್ ಭವೇತ್ | ಮಯಾ ಅಪಕೃಷ್ಣಂ ಪರಿತ್ಯಕ್ತಂ ನಿರಾತ್ಮಕಂ ಶೂನ್ಯಂ ಹಿ ತತ್ ಸ್ಯಾತ್ | ಅತಃ ಮದಾತ್ಮಕಂ ಸರ್ವಮ್ ಇತ್ಯರ್ಥಃ ||೩೯||

(ಭಾಷ್ಯಾರ್ಥ)

ಮತ್ತು, ಎಲೈ ಅರ್ಜುನನೇ, ಎಲ್ಲಾ ಭೂತಗಳಿಗೂ ಬೀಜವು, ಯಾವದು ಹುಟ್ಟುವದಕ್ಕೆ ಕಾರಣವೋ ಅದು, ನಾನು. (ಈಗ ಈ) ಪ್ರಕರಣವನ್ನು

ಉಪಸಂಹಾರಮಾಡಬೇಕೆಂದು ವಿಭೂತಿಗಳ (ವಿಷಯವನ್ನು) ಸಂಗ್ರಹವಾಗಿ ಹೇಳುತ್ತಾನೆ : ನಾನು ಇಲ್ಲದೆ ಇರಬಹುದೆಂಬ ಯಾವ ಚರಾಚರಭೂತವೂ ಇರುವದಿಲ್ಲ ; ಸ್ಥಾವರವಾಗಲಿ ಜಂಗಮವಾಗಲಿ (ಯಾವದೊಂದೂ ನಾನಿಲ್ಲದೆ ಇಲ್ಲ). ಏಕೆಂದರೆ ನನ್ನನ್ನು ಬಿಟ್ಟರೆ, (ನಾನು) ಇಲ್ಲದಿದ್ದರೆ ಅದಕ್ಕೆ ಆತ್ಮನೇ ಇಲ್ಲವಾಗಿ ಶೂನ್ಯವಾಗಿಬಿಡುವದು. ಆದ್ದರಿಂದ ನಾನು ಎಲ್ಲಕ್ಕೂ ಆತ್ಮನೇ ಎಂದರ್ಥ.¹

ಭಗವದ್ವಿಭೂತಿಯನ್ನು ಗುರುತಿಸುವದಕ್ಕೆ ಸೂಚನೆ

ನಾನೋಽಸ್ಮಿ ಮಮ ದಿವ್ಯಾನಾಂ ವಿಭೂತೀನಾಂ ಪರಂತಪ |

ಏಷ ತುದ್ದೇಶತಃ ಪ್ರೋಕ್ತೋ ವಿಭೂತೇರ್ವಿಸ್ತರೋ ಮಯಾ ||೪೦||

೪೦. ಎಲೈ ಪರಂತಪನೆ, ನನ್ನ ದಿವ್ಯವಿಭೂತಿಗಳಿಗೆ ಅಂತವಿಲ್ಲ. ಆದರೆ ಈ ವಿಭೂತಿಯ ವಿಸ್ತರವನ್ನು ನಾನು ಉದ್ದೇಶದಿಂದ ಹೇಳಿದ್ದಾಗಿದೆ.

(ಭಾಷ್ಯ)

೬೪೮. ನ ಅನ್ತಃ ಮಮ ದಿವ್ಯಾನಾಂ ವಿಭೂತೀನಾಂ ವಿಸ್ತರಾಣಾಂ ಪರಂತಪ | ನ ಹಿ ಈಶ್ವರಸ್ಯ ಸರ್ವಾತ್ಮನಃ ದಿವ್ಯಾನಾಂ ವಿಭೂತೀನಾಮ್ ಇಯತ್ತಾ ಶಕ್ಯಾ ವಕ್ತುಂ ಜ್ಞಾತುಂ ವಾ ಕೇನಚಿತ್ | ಏಷ ತು ಉದ್ದೇಶತಃ ಏಕದೇಶೇನ ಪ್ರೋಕ್ತಃ ವಿಭೂತೇಃ ವಿಸ್ತರಃ ಮಯಾ ||

(ಭಾಷ್ಯಾರ್ಥ)

ಎಲೈ ಪರಂತಪನೆ, ನನ್ನ ದಿವ್ಯವಾದ ವಿಭೂತಿಗಳಿಗೆ ವಿಸ್ತಾರಗಳಿಗೆ ಕೊನೆ ಇರುವದಿಲ್ಲ. ಸರ್ವಾತ್ಮನಾಗಿರುವ ಈಶ್ವರನ ದಿವ್ಯವಾದ ವಿಭೂತಿಗಳು ಇಷ್ಟೇ ಎಂದು ಹೇಳುವದಕ್ಕಾಗಲಿ ತಿಳಿಯುವದಕ್ಕಾಗಲಿ ಯಾರಿಂದಲೂ ಆಗಲೇ ಆರದು.²

1. ಯಾವದು ಇದೆ ಎಂದರೂ ಆತ್ಮನ ಆಧಾರದಿಂದಲೇ ಇರುತ್ತದೆಯೇ ಹೊರತು ಆತ್ಮನನ್ನು ಬಿಟ್ಟು ತಾನೇ ಇರುವದಿಲ್ಲ, ಅದಕ್ಕೆ ಆತ್ಮನ ಸಂಬಂಧವಿಲ್ಲದ ಇರವನ್ನು ಮನಸ್ಸಿನಲ್ಲಿ ಕಲ್ಪಿಸುವದಕ್ಕೂ ಬರುವದಿಲ್ಲ. ಶೂನ್ಯಕಲ್ಪನೆಗೆಕೂಡ ಆತ್ಮನು ಸಾಕ್ಷಿಯಾಗಿರಬೇಕಾಗುತ್ತದೆ. ಆದ್ದರಿಂದ ಯಾವದೊಂದನ್ನು ನೋಡಿದರೂ ನನ್ನ ವಿಭೂತಿಯೆಂದು ಭಾವಿಸಬಹುದು ಎಂದು ಭಾವ. ಛಾಂ. ಭಾ. ೬-೮-೨ರಲ್ಲಿ ಐತದಾತ್ಮಮಿದಂ ಎಂಬುದರ ವ್ಯಾಖ್ಯಾನವನ್ನು ನೋಡಿ.

2. ಭಗವಂತನು ಎಲ್ಲದರ ರೂಪದಿಂದಲೂ ಆಗಿರುವದರಿಂದ ಎಲ್ಲವೂ ಅವನ ವಿಭೂತಿಯೇ. ಆದ್ದರಿಂದ ವಿಭೂತಿಗಳನ್ನು ಲೆಕ್ಕಮಾಡಿ ಹೇಳುವದು ಯಾರಿಂದಲೂ ಆಗುವಂತಿಲ್ಲ.

ಆದರೆ ಈ ವಿಭೂತಿಯ ವಿಸ್ತಾರವನ್ನು ಉದ್ದೇಶದಿಂದ, ಅದರ ಒಂದು ಭಾಗವನ್ನು (ತಿಳಿಸಬೇಕೆಂದು), ನಾನು ಹೇಳಿರುತ್ತೇನೆ.

ಯದ್ಯದ್ವಿಭೂತಿಮತ್ಸತ್ತ್ವಂ ಶ್ರೀಮದೂರ್ಜಿತಮೇವ ವಾ |

ತತ್ತದೇವಾವಗಚ್ಛ ತ್ವಂ ಮಮ ತೇಜೋಽಂಶಸಂಭವಮ್ ||೪೧||

೪೧. ಯಾವಯಾವ ಸತ್ತ್ವವು ವಿಭೂತಿಯುಳ್ಳದ್ದೋ, ಶ್ರೀಯುಕ್ತವೋ, ಅಥವಾ ಊರ್ಜಿತವಾಗಿರುವದೋ ಅದದನ್ನೇ ನೀನು ನನ್ನ ತೇಜೋಂಶ ಸಂಭವವಾಗಿರುವದೆಂದು ಅರಿತುಕೊ.

(ಭಾಷ್ಯ)

೬೪೯. ಯದ್ ಯದ್ ಲೋಕೇ ವಿಭೂತಿಮತ್ ವಿಭೂತಿಯುಕ್ತಂ ಸತ್ತ್ವಂ ವಸ್ತು ಶ್ರೀಮತ್ ಊರ್ಜಿತಮೇವ ವಾ¹ ಶ್ರೀಃ ಲಕ್ಷ್ಮೀಃ ತಯಾ ಸಹಿತಮ್ ಉತ್ಸಾಹೋಪೇತಂ ವಾ ತತ್ತದೇವ ಅವಗಚ್ಛ ತ್ವಂ ಜಾನೀಹಿ ಮಮ ಈಶ್ವರಸ್ಯ ತೇಜೋಽಂಶಸಂಭವಮ್ ತೇಜಸಃ ಅಂಶಃ ಏಕದೇಶಃ ಸಂಭವಃ ಯಸ್ಯ ತತ್ ತೇಜೋಽಂಶಸಂಭವಮ್ ಇತಿ ಅವಗಚ್ಛ ತ್ವಮ್ ||೪೧||

(ಭಾಷ್ಯಾರ್ಥ)

ಲೋಕದಲ್ಲಿ ಯಾವಯಾವ ಸತ್ತ್ವವು ಎಂದರೆ ವಸ್ತು ವಿಭೂತಿಯುಳ್ಳದ್ದೋ ವಿಭೂತಿಯಿಂದ ಕೂಡಿರುವದೋ, ಶ್ರೀಯುಕ್ತವೋ ಶ್ರೀ ಎಂದರೆ ಲಕ್ಷ್ಮಿಯ (ಸಂಪತ್ತು), ಅದರಿಂದೊಡಗೂಡಿರುವದೋ, ಅಥವಾ ಊರ್ಜಿತವಾಗಿರುವದೋ ಎಂದರೆ ಉತ್ಸಾಹ (ಶಕ್ತಿ)ಯಿಂದೊಡಗೂಡಿರುವದೋ, ಅದದನ್ನೇ ಈಶ್ವರನಾದ ನನ್ನ ತೇಜೋಂಶಸಂಭವವೆಂದು ತೇಜಸ್ಸಿನ ಅಂಶವೆಂದರೆ ಒಂದು ಭಾಗವು ; (ಅದು) ಯಾವದಕ್ಕೆ ಉತ್ಪತ್ತಿ (ಕಾರಣ)ವಾಗಿರುವದೋ ಅದು ತೇಜೋಂಶಸಂಭವವು. (ಅಂಥದ್ದೆಂದು)² - ಅರಿತುಕೊ, (ನಿಶ್ಚಯಿಸಿ) ತಿಳಿದುಕೊ.

ಉಪಸಂಹಾರ

ಅಥವಾ ಬಹುನೈತೇನ ಕಿಂ ಜ್ಞಾತೇನ ತವಾರ್ಜುನ |

ವಿಷ್ಣುಭ್ಯಾಹಮಿದಂ ಕೃತ್ಸ್ನಮೇಕಾಂಶೇನ ಸ್ಥಿತೋ ಜಗತ್ ||೪೨||

1. ಈ ಮಾತು 'ಉತ್ಸಾಹೋಪೇತಂ' ಎಂಬುದರ ಹಿಂದೆ ಇರಬೇಕಾದರೂ ಮುದ್ರಿತ ಪುಸ್ತಕಗಳಲ್ಲಿ ಇಲ್ಲಿಯೇ ಇದೆ.

2. ನನ್ನ ವಿಭೂತಿಯೆಂದು.

೪೨. ಅಥವಾ ಅರ್ಜುನನೇ, ಇಷ್ಟೊಂದು ಬಹಳವಾಗಿ ತಿಳಿದುಕೊಂಡು ನಿನಗೆ ಏನು (ಆಗಬೇಕು) ? ನಾನು ಈ ಜಗತ್ತೆಲ್ಲವನ್ನೂ ಒಂದಂಶದಿಂದ ಹಿಡಿದಿಟ್ಟುಕೊಂಡು ಇರುವೆನು.

(ಭಾಷ್ಯ)

೬೫೦. ಅಥವಾ ಬಹುನಾ ಏತೇನ ಏವಮಾದಿನಾ ಕಿಂ ಜ್ಞಾತೇನ ತವ ಅರ್ಜುನ ಸ್ಯಾತ್ ಸಾವಶೇಷೇಣ ? ಅಶೇಷತಃ ತ್ವಮ್ ಇಮಮ್ ಉಚ್ಯಮಾನಮ್ ಅರ್ಥಮ್ ಶೃಣು | ವಿಷ್ವಭ್ಯ ವಿಶೇಷತಃ ಸ್ತಮ್ಪನಂ ದೃಢಂ¹ ಕೃತ್ವಾ ಇದಂ ಕೃತ್ಸಂ ಜಗತ್ ಏಕಾಂಶೇನ ಏಕಾವಯವೇನ ಏಕಪಾದೇನ ಸರ್ವಭೂತಸ್ವರೂಪೇಣ ಇತ್ಯೇತತ್ | ತಥಾ ಚ ಮಂತ್ರವರ್ಣಃ “ಪಾದೋಽಸ್ಯ ವಿಶ್ವಾ ಭೂತಾನಿ” (ಋ. ೧೦-೮-೯೦-೩) ಇತಿ | ಸ್ಥಿತಃ ಅಹಮ್² ಇತಿ ||

(ಭಾಷ್ಯಾರ್ಥ)

ಅಥವಾ ಇಷ್ಟೊಂದು ಬಹಳವಾಗಿ ಇದೇ ಮುಂತಾದದ್ದನ್ನು ತಿಳಿದುಕೊಂಡರೆ, ಇನ್ನೂ ಉಳಿದೇ ಇರುವದರಿಂದ, ಎಲೈ ಅರ್ಜುನನೇ, (ಇದರಿಂದ) ನಿನಗೆ ಏನು (ಪ್ರಯೋಜನವಾದೀತು) ? ಸ್ವಲ್ಪವೂ ಉಳಿಯದಂತೆ ಈ (ಮುಂದೆ) ಹೇಳುವ ವಿಷಯವನ್ನು ನೀನು ಕೇಳು : ಈ ಇಡಿಯ ಜಗತ್ತನ್ನು ಏಕಾಂಶದಿಂದ, ಒಂದು ಭಾಗದಿಂದ ಸರ್ವಭೂತಗಳ ಸ್ವರೂಪವಾಗಿರುವ ಒಂದೇ ಪಾದದಿಂದ ಎಂದರ್ಥ ; (ಒಂದು ಅಂಶದಿಂದ) ಹಿಡಿದಿಟ್ಟುಕೊಂಡು (ವಿಷ್ವಭ್ಯ) ಎಂದರೆ ವಿಶೇಷವಾಗಿ, ಗಟ್ಟಿಯಾಗಿ ಹಿಡಿದುಕೊಂಡು ನಾನು ಇರುತ್ತಿರುವೆನು. ಆದ್ದರಿಂದಲೇ ಮಂತ್ರವರ್ಣವು “ಎಲ್ಲಾ ಭೂತಗಳೂ ಈತನ ಒಂದು ಪಾದವು” (ಋ. ೧೦-೮-೯೦-೩) ಎಂದು (ಹೇಳುತ್ತಿದೆ).

ಇತಿ ಶ್ರೀ ಭಗವದ್ಗೀತಾಭಾಷ್ಯೇ ವಿಭೂತಿಯೋಗೋ ನಾಮ ದಶಮೋಽಧ್ಯಾಯಃ

1. ಮ|| ಮೈ|| ಗಳಲ್ಲಿಲ್ಲ.

2. ನಿ|| ಮೈ|| ವಾ|| ಗಳಲ್ಲಿಲ್ಲ.

ಹತ್ತನೆಯ ಅಧ್ಯಾಯದ ಸಾರ

೧-೧೧. ಭಗವಂತನು ಹೇಳಿದ್ದೇನೆಂದರೆ : “ಅರ್ಜುನನೇ, ನಿನಗೆ ಒಳ್ಳೆಯದಾಗಲೆಂದು ಮತ್ತೊಮ್ಮೆ ಹೇಳುವೆನು, ಕೇಳು. ನನ್ನ ಆದಿಯನ್ನು ದೇವತೆಗಳಾಗಲಿ, ಮಹರ್ಷಿಗಳಾಗಲಿ ಅರಿಯರು ; ಏಕೆಂದರೆ ನಾನೇ ಅವರಿಬ್ಬರಿಗೂ ಆದಿಯು. ನಾನು ಜನ್ಮರಹಿತನೆಂದೂ ಅನಾದಿಯೆಂದೂ ಪ್ರಪಂಚದ ಎಲ್ಲಾ ಪ್ರಾಣಿಗಳಿಗೂ ಬುದ್ಧಿಯೇ ಮುಂತಾದ ಭಾವಗಳನ್ನು ಅನುಗ್ರಹಿಸುವವನೆಂದೂ ಸೃಷ್ಟಿಕರ್ತರಾದ ಮಹರ್ಷಿಗಳೂ ಮನುಗಳೂ ನನ್ನ ಸಂಕಲ್ಪಮಾತ್ರದಿಂದ ಉಂಟಾಗಿರುವರೆಂದೂ ತಿಳಿದವರು ಪಾಪರಹಿತರಾಗಿ ಸ್ಥಿರವಾದ ಭಕ್ತಿಯೋಗವನ್ನು ಪಡೆಯುತ್ತಾರೆ. ಆ ಯೋಗದ ಫಲವಾಗಿ ಆಜ್ಞಾನದಿಂದುಂಟಾಗುವ ಮೋಹವನ್ನೆಲ್ಲ ತೊಲಗಿಸುವ 'ಜ್ಞಾನದ ಬೆಳಕನ್ನೂ' ನಾನು ಅವರ ಹೃದಯದಲ್ಲಿಯೇ ಇದ್ದುಕೊಂಡು ಅನುಗ್ರಹಿಸುವೆನು.

೧೨-೩೮. ಅರ್ಜುನನು ಭಗವಂತನ ವಿಭೂತಿಯನ್ನೂ ಯೋಗವನ್ನೂ ವಿವರವಾಗಿ ತಿಳಿಯಬೇಕೆಂಬ ಕುತೂಹಲವನ್ನು ತೋರಿಸಲು ಆಗ ಭಗವಂತನಿಂತೆಂದನು : “ಅಯ್ಯ, ನನ್ನ ವಿಭೂತಿಗಳಿಗೆ ಇಷ್ಟೆಂಬ ಲೆಕ್ಕವಿಲ್ಲ ; ಆದ್ದರಿಂದ ಮುಖ್ಯವಾದವನ್ನು ಮಟ್ಟಿಗೆ ತಿಳಿಸುವೆನು. ಎಲ್ಲರ ಹೃದಯದಲ್ಲಿರುವ ನಾನು, ಅವರ ಆತ್ಮನೇ ; ಎಲ್ಲಕ್ಕೂ ಸೃಷ್ಟಿಸ್ಥಿತಿಲಯಗಳಿಗೆ ಕಾರಣನು. ವಿಷ್ಣುವೆಂಬ ಆದಿತ್ಯನು, ಸೂರ್ಯನು, ಮರೀಚಿಯು, ಚಂದ್ರನು, ಸಾಮವೇದ, ಇಂದ್ರ, ಮನಸ್ಸು, ಚೇತನಾವೃತ್ತಿ, ಶಂಕರ, ಕುಬೇರ, ಪಾವಕವಸು, ಮೇರುಪರ್ವತ, ಬೃಹಸ್ಪತಿ, ಸ್ಯಂದ, ಸಾಗರ, ಭೃಗುಮಹರ್ಷಿ, ಓಂಕಾರ, ಜಪಯಜ್ಞ, ಹಿಮಾಲಯ, ಅಶ್ವತ್ಥವೃಕ್ಷ, ನಾರದ, ಚಿತ್ರರಥ, ಕಪಿಲಮುನಿ, ಉಚ್ಚೈಶ್ರವಸ್ಸು, ಐರಾವತ, ಅರಸನು, ವಜ್ರಾಯುಧ, ಕಾಮಧೇನು, ಮನ್ಮಥ, ವಾಸುಕಿ, ಅನಂತ, ವರುಣ, ಅರ್ಯಮ, ಯಮ, ಪ್ರಹ್ಲಾದ, ಕಾಲ, ಮೃಗೇಂದ್ರ, ವೈನತೇಯ, ವಾಯು, ದಶರಥರಾಮ, ಮಕರ, ಜಾಹ್ನವೀನದಿ - ಇವುಗಳೆಲ್ಲವೂ ನಾನೆಂದು ಚಿಂತಿಸು. ಸೃಷ್ಟಿಗಳೆಲ್ಲ ಆದಿ, ಮಧ್ಯ, ಅಂತ - ಮೂರೂ ನಾನೇ. ಅಧ್ಯಾತ್ಮವಿದ್ಯೆ, ವಾದ, ಅಕಾರ, ದ್ವಂದ್ವ, ಕಾಲ, ಧಾತನು, ಮೃತ್ಯು, ಕಲ್ಯಾಣಕಾರಣ, ಕೀರ್ತಿ ಮೊದಲಾದ ದೇವತಾ ಸ್ತ್ರೀಯರು, ಬೃಹತ್ಸಾಮ, ಗಾಯತ್ರೀಮಂತ್ರ, ಮಾರ್ಗಶೀರ್ಷಮಾಸ, ವಸಂತಋತು, ಜೂಜಿನ ಆಟ, ತೇಜಸ್ಸು, ಜಯ, ನಿಶ್ಚಯ, ಸತ್ತ್ವ, ವಾಸುದೇವ, ಅರ್ಜುನ, ವ್ಯಾಸ, ಶುಕ್ರಾಚಾರ್ಯ, ದಂಡ, ರಾಜನೀತಿ, ಮೌನ, ಜ್ಞಾನ, ಸರ್ವಭೂತಗಳಿಗೂ ಕಾರಣ - ಇವೆಲ್ಲವೂ ನಾನೇ ಎಂದರೆ, ನನ್ನ ವಿಭೂತಿಯೇ.

೩೯-೪೨. “ನನ್ನನ್ನು ಬಿಟ್ಟು ಯಾವದೊಂದೂ ಇರಲಾರದು. ನನ್ನ ವಿಭೂತಿಗಳಿಗೆ ಕೊನೆಯೆಂಬುದೇ ಇಲ್ಲವಾದ್ದರಿಂದ ಸ್ವಲ್ಪಮಟ್ಟಿಗೆ ಹೇಳಿರುತ್ತೇನೆ. ಲೋಕದಲ್ಲಿ ಯಾವ ಯಾವದು ವಿಭೂತಿ, ಶ್ರೀ, ಉತ್ಸಾಹ - ಇವುಗಳಿಂದ ಕೂಡಿರುವದೋ ಅದದೆಲ್ಲ ನನ್ನ ತೇಜಸ್ಸಿನ ಒಂದಂಶದಿಂದ ಹುಟ್ಟಿರುವದೆಂದು ಭಾವಿಸು. ಅಥವಾ ಇಷ್ಟೆಲ್ಲ ಏತಕ್ಕೆ ? ನಾನು ಒಂದೇ ಒಂದಂಶದಿಂದ ಇಡೀ ಜಗತ್ತೇ ಆಗಿರುವೆನು ಎಂದು ತಿಳಿದುಕೊ.”

ಹನ್ನೊಂದನೆಯ ಅಧ್ಯಾಯ

(ವಿಶ್ವರೂಪದರ್ಶನ ಯೋಗ)

ಅರ್ಜುನನ ಪ್ರಾರ್ಥನೆ

(ಭಾಷ್ಯ)

೬೫೧. ಭಗವತೋ ವಿಭೂತಯಃ ಉಕ್ತಾಃ | ತತ್ರ ಚ “ವಿಷ್ಣುಭ್ಯಾಹಮಿದಂ ಕೃತ್ಸ್ಮಮೇಕಾಂಶೇನ ಸ್ಥಿತೋ ಜಗತ್” (೧೦-೪೨) ಇತಿ ಭಗವತಾ ಅಭಿಹಿತಂ ಶ್ರುತ್ವಾಯತ್ ಜಗದಾತ್ಮರೂಪಮ್ ಆದ್ಯಮ್ ಐಶ್ವರಮ್, ತತ್ ಸಾಕ್ಷಾತ್ಕರ್ತುಮಿಚ್ಛನ್ ಅರ್ಜುನಃ ಉವಾಚ -

(ಭಾಷ್ಯಾರ್ಥ)

ಭಗವಂತನ ವಿಭೂತಿಗಳನ್ನು ಹೇಳಿದ್ದಾಯಿತು. ಅದರಲ್ಲಿ “ನಾನು ಈ ಇಡೀ ಜಗತ್ತನ್ನು (ನನ್ನ) ಒಂದಂಶದಿಂದ ಹಿಡಿದಿಟ್ಟುಕೊಂಡು ಇರುವೆನು” ಎಂದು ಭಗವಂತನು ಹೇಳಿದ್ದನ್ನು ಕೇಳಿ, ಜಗದಾತ್ಮಕವಾಗಿರುವ¹ ಆ ಈಶ್ವರನ ಮೊದಲನೆಯ ರೂಪವುಂಟಲ್ಲ,² ಅದನ್ನು ನೇರಾಗಿ (ನಾನು) ಕಾಣಬೇಕು ಎಂಬ ಇಚ್ಛೆಯುಳ್ಳವನಾಗಿ ಅರ್ಜುನನಿಂತೆಂದನು :-

ಅರ್ಜುನ ಉವಾಚ -

ಮದನುಗ್ರಹಾಯ ಪರಮಂ ಗುಹ್ಯಮಧ್ಯಾತ್ಮಸಂಜ್ಞಿತಮ್ |

ಯತ್ ತ್ವಯೋಕ್ತಂ ವಚಸ್ತೇನ ಮೋಹೋಽಯಂ ವಿಗತೋ ಮಮ ||೧||

೧. ಅರ್ಜುನನಿಂತೆಂದನು :- ನನ್ನಲ್ಲಿ ಅನುಗ್ರಹಮಾಡುವದಕ್ಕಾಗಿ ಅಧ್ಯಾತ್ಮವೆಂಬ ಹೆಸರಿನ ಯಾವ ಪರಮಗುಹ್ಯವಾದ ಮಾತನ್ನು ನೀನು ಹೇಳಿದೆಯೋ ಅದರಿಂದ ನನ್ನೀ ಮೋಹವು ತೊಲಗಿತು.

1. ಜಗತ್ತಿನ ರೂಪದಿಂದಲೇ ತೋರುವ.

2. ಸೃಷ್ಟಿಯ ಆದಿಯಲ್ಲಿಯೇ ಪರಮೇಶ್ವರನು ಧರಿಸುವ (ವಿರಾಡ್ರೂಪ)ವನ್ನು ಎಂದರ್ಥ.

(ಭಾಷ್ಯ)

೬೫೨. ಮದನುಗ್ರಹಾಯ ಮಮ¹ ಅನುಗ್ರಹಾರ್ಥಮ್ ಪರಮಂ ನಿರತಿಶಯಂ
ಗುಹ್ಯಂ ಗೋಪ್ಯಮ್ ಅಧ್ಯಾತ್ಮಸಂಜ್ಞಿತಮ್ ಆತ್ಮಾನಾತ್ಮವಿವೇಕವಿಷಯಂ ಯತ್
ತ್ವಯಾ ಉಕ್ತಂ ವಚಃ ವಾಕ್ಯಂ ತೇನ ತೇ² ವಚಸಾ ಮೋಹಃ ಅಯಂ ವಿಗತಃ ಮಮ
ಅವಿವೇಕಬುದ್ಧಿಃ ಅಪಗತಾ ಇತ್ಯರ್ಥಃ ||೧||

(ಭಾಷ್ಯಾರ್ಥ)

ನನ್ನ ಅನುಗ್ರಹಕ್ಕಾಗಿ ನನಗೆ ಅನುಗ್ರಹವನ್ನು ಮಾಡುವದಕ್ಕೋಸ್ಕರ
ಪರಮವಾದ ಹೆಚ್ಚಿನ, ಗುಹ್ಯವಾದ ರಹಸ್ಯವಾದ ಅಧ್ಯಾತ್ಮವೆಂಬ ಹೆಸರಿನ, ಎಂದರೆ
ಆತ್ಮವನ್ನೂ ಅನಾತ್ಮವನ್ನೂ ವಿಂಗಡಿಸಿ ತಿಳಿಯುವ ವಿಷಯವಾದ, ಯಾವ 'ವಚಃ'
ವಚನವನ್ನು ನೀನು ಹೇಳಿದೆಯೋ ಆ ನಿನ್ನ ವಚನದಿಂದ ಈ ನನ್ನ ಮೋಹವು ಎಂದರೆ
ಅವಿವೇಕಬುದ್ಧಿಯು³ ತೊಲಗಿತು, ಹೋಗಿಬಿಟ್ಟಿತು ಎಂದರ್ಥ.

ಭವಾಪ್ಯಯೌ ಹಿ ಭೂತಾನಾಂ ಶ್ರುತೌ ವಿಸ್ತರಶೋ ಮಯಾ |

ತ್ವತ್ತಃ ಕಮಲಪತ್ರಾಕ್ಷ ಮಾಹಾತ್ಮ್ಯಮಪಿ ಚಾವ್ಯಯಮ್ ||೨||

೨. ಭೂತಗಳ ಭವ, ಅಪ್ಯಯ - ಇವೆರಡನ್ನೂ ವಿಸ್ತರದಿಂದ ನಿನ್ನಿಂದ
ನಾನು ಕೇಳಿದ್ದಾಯಿತಷ್ಟೇ ? ಎಲೈ ಕಮಲಪತ್ರಾಕ್ಷನೇ, ಅವ್ಯಯವಾದ
ಮಾಹಾತ್ಮ್ಯವನ್ನೂ (ಕೇಳಿಗ್ಲಾದಿದೆಯಷ್ಟೇ) ?

(ಭಾಷ್ಯ)

೬೫೩. ಕಿಂಚ ಭವಃ ಉತ್ಪತ್ತಿಃ⁴ ಅಪ್ಯಯಃ ಪ್ರಲಯಃ ತೌ ಭವಾಪ್ಯಯೌ | ಹಿ
ಭೂತಾನಾಂ ಶ್ರುತೌ ವಿಸ್ತರಶಃ ನ ಸಂಕ್ಷೇಪತಃ ಮಯಾ⁵ ತ್ವತ್ತಃ ತ್ವತ್ಸಕಾಶಾತ್ |
ಕಮಲಪತ್ರಾಕ್ಷ | ಕಮಲಸ್ಯ ಪತ್ರಂ ಕಮಲಪತ್ರಂ ತದ್ವತ್ ಅಕ್ಷಿಣೇ ಯಸ್ಯ ತವ ಸ ತ್ವಂ

1. 'ಮದನುಗ್ರಹಾರ್ಥಮ್' ಮ|| ಮೈ|| ಮ||.

2. 'ತೇನ ವಚಸಾ' ಮೈ||.

3. ಸದ್ರೂಪನಾದ ಆತ್ಮನನ್ನೂ ಅಸದ್ರೂಪವಾದ ಅನಾತ್ಮವನ್ನೂ ವಿಂಗಡಿಸಿಕೊಳ್ಳದೆ
ಕಲೆಬೆರಕೆಮಾಡಿಕೊಂಡು ತಪ್ಪಾಗಿ ತಿಳಿಯುವ ಆತ್ಮವಿಷಯಕಭ್ರಾಂತಿಯು.

4. 'ಉದ್ಭವಃ ಉತ್ಪತ್ತಿಃ' ಮೈ||.

5. ಈ ಮಾತು ನಿ|| ಗು|| ವಾ|| ಗಳಲ್ಲಿ 'ವಿಸ್ತರಶಃ' ಆದಬಳಿಕ ಇದೆ.

ಕಮಲಪತ್ರಾಕ್ಷಃ ಹೇ ಕಮಲಪತ್ರಾಕ್ಷ | ಮಾಹಾತ್ಮ್ಯಮಪಿ¹ ಚ ಅವ್ಯಯಮ್ ಅಕ್ಷಯಂ
ಶ್ರುತಮ್ ಇತಿ ಅನುವರ್ತತೇ ||೨||

(ಭಾಷ್ಯಾರ್ಥ)

ಮತ್ತು ಭವ ಎಂದರೆ ಹುಟ್ಟುವಿಕೆ, ಅಪ್ಯಯ ಎಂದರೆ ನಾಶ ; ಭೂತಗಳ ಈ
ಭವಾಪ್ಯಯಗಳೆರಡನ್ನೂ ಸಂಕ್ಷೇಪವಾಗಿ ಅಲ್ಲ, ವಿಸ್ತಾರವಾಗಿ (ತ್ವತ್ತಃ) ನಿನ್ನಿಂದ ನಾನು
ಕೇಳಿದ್ದಾಗಿದೆಯಷ್ಟೆ ? ಕಮಲಪತ್ರಾಕ್ಷನೆ - ಕಮಲದ ಎಸಳು ಕಮಲ ಪತ್ರವು ;
ಅದರಂತೆ ಕಣ್ಣುಗಳು ಯಾವನಿಗೆ ಇರುವವೋ ಆ ನೀನು ಕಮಲಪತ್ರಾಕ್ಷನು. ಎಲೈ
ಕಮಲಪತ್ರಾಕ್ಷನೆ - ಅವ್ಯಯವಾದ ಎಂದರೆ ನಾಶವಿಲ್ಲದ (ನಿನ್ನ) ಮಾಹಾತ್ಮ್ಯವನ್ನೂ
ನಾನು ಕೇಳಿದ್ದಾಗಿದೆ. ಇಲ್ಲಿ ಶ್ರುತಮ್ ಎಂದು (ಹಿಂದಿನ ವಾಕ್ಯದಲ್ಲಿರುವ ಮಾತು)
ಇಲ್ಲಿಗೂ ಸೇರಿಸಿಕೊಳ್ಳತಕ್ಕದ್ದಾಗಿದೆ.

ಏವಮೇತದ್ಯಥಾತ್ಮ ತ್ವಮಾತ್ಮಾನಂ ಪರಮೇಶ್ವರ |

ದ್ರಷ್ಟುಮಿಚ್ಛಾಮಿ ತೇ ರೂಪಮೈಶ್ವರಂ ಪುರುಷೋತ್ತಮ ||೩||

೩. ಎಲೈ ಪರಮೇಶ್ವರನೆ, ನೀನು ನಿನ್ನನ್ನು ಹೇಗೆಂದು ಹೇಳಿಕೊಂಡಿರು
ವೆಯೋ, ಇದು ಹೀಗೆಯೇ ಸರಿ. ಎಲೈ ಪುರುಷೋತ್ತಮನೆ, ನಿನ್ನ ಐಶ್ವರ
ರೂಪವನ್ನು ನೋಡಲು ಇಚ್ಛಿಸುತ್ತೇನೆ.

(ಭಾಷ್ಯ)

೬೫೪. ಏವಮ್ ಏತತ್, ನಾನ್ಯಥಾ ಯಥಾ ಯೇನ ಪ್ರಕಾರೇಣ ಆತ್ಮ ಕಥಯಸಿ
ತ್ವಮ್ ಆತ್ಮಾನಂ ಪರಮೇಶ್ವರ | ತಥಾಪಿ ದ್ರಷ್ಟುಮ್ ಇಚ್ಛಾಮಿ ತೇ ತವ
ಜ್ಞಾನೈಶ್ವರ್ಯಶಕ್ತಿಬಲ²ವೀರ್ಯತೇಜೋಭಿಃ ಸಂಪನ್ನಮ್ ಐಶ್ವರಂ ವೈಷ್ಣವಂ ರೂಪಂ
ಪುರುಷೋತ್ತಮ ||೩||

(ಭಾಷ್ಯಾರ್ಥ)

ಎಲೈ ಪರಮೇಶ್ವರನೆ, ನೀನು ಹೀಗೆಂದು ಯಾವ ಪ್ರಕಾರದಿಂದ ನಿನ್ನನ್ನು
ಹೇಳುತ್ತಿರುವೆಯೋ ತಿಳಿಸಿಕೊಡುತ್ತಿರುವೆಯೋ ಇದು ಹೀಗೆಯೇ, ಬೇರೆಯಲ್ಲ.

1. "ಮಹಾತ್ಮನೋ ಭಾವಃ ಮಾಹಾತ್ಮ್ಯಮ್" ಮ|| ಮೈ|| ಎಂಬ ಪಾಠವು ಆ||
ಟೀಕೆಗಳನ್ನು ನೋಡಿ ಲೇಖಕರು ಮಾರ್ಪಡಿಸಿದ್ದೆಂದು ತೋರುತ್ತದೆ.

2. 'ಬಲಶಕ್ತಿ' ಎಂದು ಮ|| ಮೈ|| ; ಗೀತೆಯ ಸಂಬಂಧಭಾಷ್ಯ (೨)ವನ್ನೂ ಅದರ
ಟಿಪ್ಪಣಿಯನ್ನೂ ನೋಡಿ.

ಆದರೂ¹, ಎಲೈ ಪುರುಷೋತ್ತಮನೆ, ಜ್ಞಾನ, ಐಶ್ವರ್ಯ, ಶಕ್ತಿ, ಬಲ, ವೀರ್ಯ, ತೇಜಸ್ಸು - ಇವುಗಳಿಂದ ಕೂಡಿದ (ತೇ = ತವ) ನಿನ್ನ ಐಶ್ವರ(ರೂಪವನ್ನು), ವೈಷ್ಣವ ರೂಪವನ್ನು ನೋಡಬಯಸುತ್ತೇನೆ.

ಮನ್ಯಸೇ ಯದಿ ತಚ್ಚಕೃಂ ಮಯಾ ದ್ರಷ್ಟುಮಿತಿ ಪ್ರಭೋ |

ಯೋಗೇಶ್ವರ ತತೋ ಮೇ ತ್ವಂ ದರ್ಶಯಾತ್ಮಾನಮವ್ಯಯಮ್ ||೪||

೪. ಪ್ರಭುವೆ, ಅದನ್ನು ನೋಡುವುದು ನನ್ನಿಂದ ಶಕ್ಯವೆಂದು (ನೀನು) ತಿಳಿಯುವೆಯಾದರೆ, ಆಗ, ಎಲೈ ಯೋಗೇಶ್ವರನೆ, ನೀನು ಅವ್ಯಯವಾದ ನಿನ್ನ (ರೂಪವನ್ನು) ನನಗೆ ತೋರಿಸು.

(ಭಾಷ್ಯ)

೬೫೫. ಮನ್ಯಸೇ ಚಿಂತಯಸಿ ಯದಿ ತತ್ ಶಕ್ಯಂ ಮಯಾ ಅರ್ಜುನೇನ² ದ್ರಷ್ಟುಮ್ ಇತಿ ಪ್ರಭೋ ಸ್ವಾಮಿನ್ | ಯೋಗೇಶ್ವರ ಯೋಗಿನಃ ಯೋಗಾಃ ತೇಷಾಮ್ ಈಶ್ವರಃ ಯೋಗೇಶ್ವರಃ ಹೇ ಯೋಗೇಶ್ವರ | ಯಸ್ಮಾತ್ ಅಹಮ್ | ಅತೀವ ಅರ್ಥೀ ದ್ರಷ್ಟುಮ್, ತತಃ ತಸ್ಮಾತ್ ಮೇ ಮದರ್ಥಂ ದರ್ಶಯ ತ್ವಮ್ ಆತ್ಮಾನಮ್ ಅವ್ಯಯಮ್ ||೪||

(ಭಾಷ್ಯಾರ್ಥ)

ಪ್ರಭುವೆ, ಸ್ವಾಮಿಯೆ, (ಈ) ಅರ್ಜುನನೆಂಬ ನನ್ನಿಂದ ಅದನ್ನು ನೋಡುವುದು ಆಗಬಹುದೆಂದು ನೀನು ಎಣಿಸುವೆಯಾದರೆ, ಯೋಗೇಶ್ವರನೆ - ಯೋಗರು ಎಂದರೆ ಯೋಗಿಗಳು ; ಅವರಿಗೆ ಒಡೆಯನಾದವನು ಯೋಗೇಶ್ವರನು. ಎಲೈ ಯೋಗೇಶ್ವರನೆ³ - ನಾನು (ಅದನ್ನು) ನೋಡಬೇಕೆಂದು ಬಹಳವಾಗಿ ಬಯಸಿರುವೆನು ; ಅದರಿಂದ ಆದ್ದರಿಂದ ನನಗೆ ನನಗೋಸ್ಕರ ನೀನು ನಾಶವಿಲ್ಲದ (ಆ) ನಿನ್ನ (ರೂಪ)ವನ್ನು ತೋರಿಸು.

1. ಜಗತ್ತಿನ ಸೃಷ್ಟಿಪ್ರಲಯಗಳು ನಿನ್ನಿಂದಲೇ ಆಗುವವೆಂದು ನೀನೇ ವರ್ಣಿಸಿರುವುದರಿಂದ ಇದು ಹೀಗೆಯೇ ಇರಬೇಕು ; ಆದರೂ ಸೃಷ್ಟಿಪ್ರಲಯಗಳನ್ನು ಮಾಡುವ ನಿನ್ನ ವಿಶ್ವರೂಪವನ್ನು ಕಣ್ಣಾರೆ ನೋಡಬೇಕೆಂಬ ಆಸೆಯಿದೆ ಎಂದರ್ಥ.

2. 'ಮಯಾ ಅರ್ಜುನೇನ' ಎಂಬುದು ಅ|| ನಿ|| ಗು|| ವಾ|| ಗಳಲ್ಲಿ ತತ್ ಎಂಬುದರ ಹಿಂದೆ.

3. ಯೋಗೇಶ್ವರನಾದ ನೀನೇ ನಿನ್ನ ಯೋಗವನ್ನು ತಿಳಿಸಬಲ್ಲೆ ಎಂದು ಭಾವ.

ಭಗವಂತನು ಅರ್ಜುನನಿಗೆ ದಿವ್ಯದೃಷ್ಟಿಯನ್ನು ಕೊಟ್ಟಿದ್ದು

(ಭಾಷ್ಯ)

೬೫೬. ಏವಂ ಚೋದಿತಃ ಅರ್ಜುನೇನ ಶ್ರೀಭಗವಾನ್ ಉವಾಚ -

(ಭಾಷ್ಯಾರ್ಥ)

ಹೀಗೆಂದು ಅರ್ಜುನನು ಕೇಳಲು ಶ್ರೀಭಗವಂತನಿಂತೆಂದನು :-

ಶ್ರೀ ಭಗವಾನ್ ಉವಾಚ -

ಪಶ್ಯ ಮೇ ಪಾರ್ಥ ರೂಪಾಣಿ ಶತಶೋಽಥ ಸಹಸ್ರಶಃ |

ನಾನಾವಿಧಾನಿ ದಿವ್ಯಾನಿ ನಾನಾವರ್ಣಾಕೃತೀನಿ ಚ

||೫||

೫. ಶ್ರೀಭಗವಂತನಿಂತೆಂದನು :- ಪಾರ್ಥನೆ, ನೂರುಗಟ್ಟಲೆಯ ಮತ್ತು ಸಾವಿರಗಟ್ಟಲೆಯ ನಾನಾವಿಧವಾದ ನಾನಾವರ್ಣಾಕೃತಿಗಳ ನನ್ನ ದಿವ್ಯವಾದ ರೂಪಗಳನ್ನು ನೋಡು.

(ಭಾಷ್ಯ)

೬೫೭. ಪಶ್ಯ ಮೇ ಪಾರ್ಥ ರೂಪಾಣಿ ಶತಶಃ ಅಥ ಸಹಸ್ರಶಃ | ಅನೇಕಶಃ ಇತ್ಯರ್ಥಃ | ತಾನಿ ಚ ನಾನಾವಿಧಾನಿ ಅನೇಕಪ್ರಕಾರಾಣಿ | ದಿವಿ ಭವಾನಿ ದಿವ್ಯಾನಿ, ಅಪ್ರಾಕೃತಾನಿ | ನಾನಾವರ್ಣಾಕೃತೀನಿ ಚ ನಾನಾ ವಿಲಕ್ಷಣಾಃ ನೀಲಪೀತಾದಿಪ್ರಕಾರಾಃ ವರ್ಣಾಃ, ತಥಾ ಆಕೃತಯಃ ಅವಯವಸಂಸ್ಥಾನವಿಶೇಷಾಃ ಯೇಷಾಂ ರೂಪಾಣಾಂ ತಾನಿ ನಾನಾವರ್ಣಾಕೃತೀನಿ ಚ ||೫||

(ಭಾಷ್ಯಾರ್ಥ)

ಎಲೈ ಪಾರ್ಥನೆ, ನೂರುಗಟ್ಟಲೆಯಾಗಿಯೂ ಸಾವಿರಗಟ್ಟಲೆಯಾಗಿಯೂ ಇರುವ ನನ್ನ ರೂಪಗಳನ್ನು ನೋಡು ; ಅನೇಕವಾಗಿರುವ (ರೂಪಗಳನ್ನು ನೋಡು) ಎಂದರ್ಥ. ಅವು ನಾನಾವಿಧವಾಗಿರುವವು ಹಲವು ಪ್ರಕಾರವಾಗಿರುವವು ; ದಿವ್ಯವಾಗಿರುವವು, ಸ್ವರ್ಗದಲ್ಲಿರತಕ್ಕವು, ಅಪ್ರಾಕೃತವಾಗಿರುವವು. ನಾನಾವರ್ಣಾಕೃತಿಗಳವು - ನಾನಾ ಎಂದರೆ ಬೇರೆಬೇರೆಯ ಪ್ರಕಾರದ ಕಪ್ಪು, ಹಳದಿ - ಮುಂತಾದ ವರ್ಣಗಳೂ ಮತ್ತು ಆಕೃತಿಗಳೂ ಎಂದರೆ ಅವಯವಗಳ ಜೋಡಣೆಗಳೂ ಯಾವ ರೂಪಗಳಿಗಿರುವವೋ ಅಂಥ ನಾನಾವರ್ಣಾಕೃತಿಗಳ (ರೂಪಗಳು).

ಪಶ್ಯಾದಿತ್ಯಾನ್ ವಸೂನ್ ರುದ್ರಾನಶ್ವಿನೌ ಮರುತಸ್ತಥಾ |

ಬಹೂನ್ಯದೃಷ್ಟ್ಯಪೂರ್ವಾಣಿ ಪಶ್ಯಾಶ್ಚರ್ಯಾಣಿ ಭಾರತ

||೬||

೬. ಭಾರತನೆ, ಆದಿತ್ಯರನ್ನೂ ವಸುಗಳನ್ನೂ ರುದ್ರರನ್ನೂ ಅಶ್ವಿನರನ್ನೂ ಮರುತ್ತುಗಳನ್ನೂ ನೋಡು. ಅದೃಷ್ಟ್ಯಪೂರ್ವವಾದ ಬಹಳ ಆಶ್ಚರ್ಯಗಳನ್ನೂ ನೋಡು.

(ಭಾಷ್ಯ)

೬೫೮. ಪಶ್ಯ ಆದಿತ್ಯಾನ್ ದ್ವಾದಶ, ವಸೂನ್ ಅಷ್ಟೌ, ರುದ್ರಾನ್ ಏಕಾದಶ, ಅಶ್ವಿನೌ ದ್ವೌ, ಮರುತಃ ಸಪ್ತ ಸಪ್ತಗಣಾ ಯೇ ತಾನ್ | ತಥಾ ಚ ಬಹೂನಿ ಅನ್ಯಾನ್ಯಪಿ¹ ಅದೃಷ್ಟ್ಯಪೂರ್ವಾಣಿ ಮನುಷ್ಯಲೋಕೇ ತ್ವಯಾ, ತ್ವತ್ತಃ ಅನ್ಯೇನ ವಾ ಕೇನಚಿತ್, ಪಶ್ಯ ಆಶ್ಚರ್ಯಾಣಿ ಅದ್ಭುತಾನಿ ಭಾರತ ||೬||

(ಭಾಷ್ಯಾರ್ಥ)

ಎಲೈ ಭಾರತನೆ, ಹನ್ನೆರಡು ಜನ ಆದಿತ್ಯರನ್ನೂ,² ಎಂಟು ಜನ ವಸುಗಳನ್ನೂ, ಏಕಾದಶ ರುದ್ರರನ್ನೂ, ಇಬ್ಬರು ಅಶ್ವಿನೀದೇವತೆಗಳನ್ನೂ,³ ಮರುತ್ತುಗಳನ್ನೂ ಏಳೇಳರ ಗುಂಪಾಗಿರುವರಲ್ಲ, ಅವರನ್ನೂ, ನೋಡು ಮತ್ತು ಮನುಷ್ಯಲೋಕದಲ್ಲಿ ನೀನಾಗಲಿ, ನೀನಲ್ಲದೆ ಬೇರೆಯವರಾಗಲಿ ಯಾರೂ ಹಿಂದೆ ಎಂದೂ ನೋಡದೆ ಇರುವ ಇನ್ನೂ ಬೇರೆಯ ಆಶ್ಚರ್ಯಗಳನ್ನೂ ಎಂದರೆ ಅದ್ಭುತಗಳನ್ನೂ ನೋಡು.

(ಭಾಷ್ಯ)

೬೫೯. ನ ಕೇವಲಮ್ ಏತಾವದೇವ -

(ಭಾಷ್ಯಾರ್ಥ)

ಬರಿಯ ಇಷ್ಟೇ ಅಲ್ಲ.

ಇಹೈಕಸ್ಥಂ ಜಗತ್ಪುತ್ಸಂ ಪಶ್ಯಾದ್ಯ ಸಚರಾಚರಮ್ |

ಮಮ ದೇಹೇ ಗುಡಾಕೇಶ ಯಚ್ಚಾನ್ಯದೃಷ್ಟ್ಯಮಿಚ್ಛಸಿ

||೭||

1. ಮ|| ಮೈ||.

2. ಆದಿತ್ಯರೇ ಮೊದಲಾದ ವೈದಿಕದೇವತೆಗಳ ಹೆಸರುಗಳನ್ನು ಹಿಂದಿನ ಅಧ್ಯಾಯದ ಭಾಷ್ಯದ ಟಿಪ್ಪಣಿಯಲ್ಲಿ ಅಲ್ಲಲ್ಲಿ ಕೊಟ್ಟಿದೆ. ಭಾರತದ ಆದಿಪರ್ವ, ಅನುಶಾಸನಿಕಪರ್ವ, ಶಾಂತಿಪರ್ವ - ಇವುಗಳಲ್ಲಿ ಈ ವಿವರವನ್ನು ಕಾಣಬಹುದು. ಪರಮಾತ್ಮನು ಸರ್ವದೇವತಾಮಯ ನೆಂಬುದಕ್ಕೆ ಇದೊಂದು ನಿದರ್ಶನವಾದಂತಾಯಿತು. 3. ನಾಸತ್ಯ, ದಸ್ಯ - ಎಂಬ ಇಬ್ಬರು.

೨. ಗುಡಾಕೇಶನೆ, ಇಲ್ಲಿ ನನ್ನ ದೇಹದಲ್ಲಿ ಒಂದೇ ಕಡೆಯಲ್ಲಿ ಸಚರಾಚರವಾದ ಜಗತ್ತೆಲ್ಲವೂ (ಇರುವದನ್ನು) ಈಗ ನೋಡು ; ಮತ್ತು ಬೇರೆ ಯಾವದನ್ನು ನೋಡಲಿಚ್ಛಿಸುವೆಯೋ (ಅದನ್ನೆಲ್ಲ ನೋಡು).

(ಭಾಷ್ಯ)

೬೬೦. ಇಹ ಏಕಸ್ಥಮ್ ಏಕಸ್ಮಿನ್ನೇವ ಸ್ಥಿತಂ ಜಗತ್ ಕೃತ್ಸುಂ ಸಮಸ್ತಂ ಪಶ್ಯ ಅದ್ಯ ಇದಾನೀಂ ಸಚರಾಚರಂ ಸಹ ಚರೇಣ ಅಚರೇಣ ಚ ವರ್ತತೇ¹ | ಮಮ ದೇಹೇ ಗುಡಾಕೇಶ | ಯಚ್ಚ ಅನ್ಯತ್ ಜಯಪರಾಜಯಾದಿ ಯತ್ ಶಬ್ದಸೇ, “ಯದ್ವಾ ಜಯೇಮ ಯದಿ ವಾ ನೋ ಜಯೇಯುಃ” (೨-೬) ಇತಿ ಯತ್ ಅವೋಚಃ, ತದಪಿ ದ್ರಷ್ಟುಂ ಯದಿ ಇಚ್ಛಸಿ ||೨||

(ಭಾಷ್ಯಾರ್ಥ)

ಇಲ್ಲಿ ಏಕಸ್ಥವಾದ ಒಂದೇ ಕಡೆಯಲ್ಲಿ ಇರುವ ಇಡೀ ಸಮಸ್ತವಾದ ಜಗತ್ತೂ ಇರುವದನ್ನು ಈಗ ನೋಡು, ಸಚರಾಚರವಾದ ಎಂದರೆ ಸ್ಥಾವರಗಳಿಂದಲೂ ಜಂಗಮಗಳಿಂದಲೂ ಕೂಡಿರುವ (ಜಗತ್ತನ್ನು) ನನ್ನ ದೇಹದಲ್ಲಿ (ನೋಡಯ್ಯ), ಗುಡಾಕೇಶನೆ. ಮತ್ತು ಇನ್ನೂ ಗೆಲವು, ಸೋಲು - ಮುಂತಾದ ಬೇರೆ ಯಾವದನ್ನೇ ಆಗಲಿ - (ಅದರ ವಿಷಯದಲ್ಲಿ) ಶಂಕೆಯನ್ನು ತೆಗೆದಿದ್ದೆಯಲ್ಲ, ‘ನಾವು ಜಯಿಸುತ್ತೇವೆಯೋ, ಅಥವಾ ನಮ್ಮನ್ನೇ ಗೆಲ್ಲುವರೋ’ (೨-೬) ಎಂದಿದ್ದೆಯಲ್ಲ, ಅದನ್ನೂ - ನೋಡಬೇಕೆಂಬ ಇಚ್ಛೆಯಿದ್ದರೆ (ನೋಡು).

ನ ತು ಮಾಂ ಶಕ್ಯಸೇ ದ್ರಷ್ಟುಮನೇನೈವ ಸ್ವಚಕ್ಷುಷಾ |

ದಿವ್ಯಂ ದದಾಮಿ ತೇ ಚಕ್ಷುಃ ಪಶ್ಯ ಮೇ ಯೋಗಮೈಶ್ವರಮ್ ||೮||

೮. ಆದರೆ ನಿನ್ನದಾದ ಇದೇ ಕಣ್ಣಿನಿಂದ ನನ್ನನ್ನು ನೀನು ನೋಡಲು ಶಕ್ತನಾಗಲಾರೆ. ನಿನಗೆ ದಿವ್ಯವಾದ ಚಕ್ಷುಸ್ಸನ್ನು ಕೊಡುವೆನು. ನನ್ನ ಐಶ್ವರ ಯೋಗವನ್ನು ನೋಡು.

(ಭಾಷ್ಯ)

೬೬೧. ಕಿಂ ತು ನ ತು ಮಾಂ ವಿಶ್ವರೂಪಧರಂ ಶಕ್ಯಸೇ ದ್ರಷ್ಟುಮ್ ಅನೇನೈವ ಪ್ರಾಕೃತೇನ ಸ್ವಚಕ್ಷುಷಾ ಸ್ವಕೀಯೇನ ಚಕ್ಷುಷಾ | ಯೇನ ತು^೨ ಶಕ್ಯಸೇ^೩ ದ್ರಷ್ಟುಂ ದಿವ್ಯೇನ

1. ಮ|| ಮೈ|| ಗಳಲ್ಲಿಲ್ಲ.

2. ‘ತ್ವಂ’ ಮ|| ಮೈ||

3. ‘ಶಕ್ಯಸೇ’ ಮ||.

ತತ್ ದಿವ್ಯಂ ದದಾಮಿ ತೇ ತುಭ್ಯಂ ಚಕ್ಷುಃ | ತೇನ ಪಶ್ಯ ಮೇ ಯೋಗಮ್ ಐಶ್ವರಮ್
ಈಶ್ವರಸ್ಯ ಮಮ¹ ಐಶ್ವರಂ ಯೋಗಂ ಯೋಗಶಕ್ತಿಶಯಮ್
ಇತ್ಯರ್ಥಃ ||೮||

(ಭಾಷ್ಯಾರ್ಥ)

ಆದರೆ ವಿಶ್ವರೂಪಧರನಾದ ನನ್ನನ್ನು ಇದೇ ಪ್ರಾಕೃತವಾದ ಸ್ವಚಕ್ಷುಸ್ಸಿನಿಂದ ನಿನ್ನ ಕಣ್ಣಿಂದಲೇ ನೋಡಲಾರೆ. ಯಾವ ದಿವ್ಯಚಕ್ಷುಃನಿಂದಲಾದರೆ ನೋಡಲಾಪೆಯೋ ಆ ದಿವ್ಯಚಕ್ಷುಸ್ಸನ್ನು (ತೇ = ತುಭ್ಯಂ) ನಿನಗೆ ಕೊಡುತ್ತೇನೆ. ಆ (ಚಕ್ಷುಸ್ಸಿ)ನಿಂದ - ನನ್ನ ಐಶ್ವರಯೋಗವನ್ನು ಎಂದರೆ ಈಶ್ವರನಾದ ನನ್ನ ಯೋಗಶಕ್ತಿಯ ಹೆಚ್ಚುಗಾರಿಕೆ ಯನ್ನು ಎಂದರ್ಥ - ನೋಡು.

ಅರ್ಜುನನಿಗೆ ವಿಶ್ವರೂಪವನ್ನು ತೋರಿಸಿದ್ದು

ಸಂಜ್ಞೆಯ ಉವಾಚ -

ಏವಮುಕ್ತ್ವಾ ತತೋ ರಾಜನ್ ಮಹಾಯೋಗೇಶ್ವರೋ ಹರಿಃ |

ದರ್ಶಯಾಮಾಸ ಪಾರ್ಥಾಯ ಪರಮಂ ರೂಪಮೈಶ್ವರಮ್ ||೯||

೯. ಸಂಜಯನಿಂತೆಂದನು :- ರಾಜನೆ, ಮಹಾಯೋಗೇಶ್ವರನಾದ ಹರಿಯು ಹೀಗೆಂದು ನುಡಿದು ಆಮೇಲೆ ಪಾರ್ಥನಿಗೆ ಐಶ್ವರವಾದ ಪರಮ ರೂಪವನ್ನು ತೋರಿಸಿದನು.

(ಭಾಷ್ಯ)

೬೬೨. ಏವಂ ಯಥೋಕ್ತಪ್ರಕಾರೇಣ² ಉಕ್ತ್ವಾ ತತಃ ಅನಂತರಂ ರಾಜನ್ ಧೃತರಾಷ್ಟ್ರ, ಮಹಾಯೋಗೇಶ್ವರಃ ಮಹಾಂಶ್ಚ ಅಸೌ ಯೋಗೇಶ್ವರಶ್ಚ ಹರಿಃ ನಾರಾಯಣಃ ದರ್ಶಯಾಮಾಸ ದರ್ಶಿತವಾನ್ ಪಾರ್ಥಾಯ ಪ್ರಥಾಸುತಾಯ ಪರಮಂ ರೂಪಂ³ ವಿಶ್ವರೂಪಮ್ ಐಶ್ವರಮ್ ||೯||

(ಭಾಷ್ಯಾರ್ಥ)

ಹೀಗೆ ಮೇಲೆ ಹೇಳಿದ ಪ್ರಕಾರವಾಗಿ ನುಡಿದು ಆಮೇಲೆ ಆ ಬಳಿಕ ರಾಜನೆ,

1. 'ಈಶ್ವರಸಂಬಂಧಿನಮ್' ಮ|| ಮೈ||.

2. 'ಯಥೋಕ್ತೇನ ಪ್ರಕಾರೇಣ' ಮ|| ಮೈ||.

3. ಮ|| ಮೈ|| ಗಳಲ್ಲಿಲ್ಲ.

ಧೃತರಾಷ್ಟ್ರನೆ, ಮಹಾಯೋಗೇಶ್ವರನಾದ ದೊಡ್ಡವನೂ ಯೋಗಿಗಳೊಡೆಯನೂ ಆದ ಹರಿಯು, ನಾರಾಯಣನು, ಪೃಥ್ವಿಯ ಮಗನಾದ (ಅರ್ಜುನ)ನಿಗೆ ಐಶ್ವರವಾದ ರೂಪವನ್ನು ಪರಮರೂಪವನ್ನು (ಈಶ್ವರನಾದ ತನ್ನ) ವಿಶ್ವರೂಪವನ್ನು ತೋರಿಸಿದನು.

ಅನೇಕವಕ್ತ್ರನಯನಮನೇಕಾದ್ಭುತದರ್ಶನಮ್ |

ಅನೇಕದಿವ್ಯಾಭರಣಂ ದಿವ್ಯಾನೇಕೋದ್ಯತಾಯುಧಮ್ ||೧೦||

೧೦. ಅನೇಕ ವಕ್ತ್ರನಯನಗಳುಳ್ಳದ್ದಾಗಿಯೂ ಅನೇಕಾದ್ಭುತ ದರ್ಶನ ಗಳುಳ್ಳದ್ದಾಗಿಯೂ ಅನೇಕ ದಿವ್ಯಾಭರಣಗಳುಳ್ಳದ್ದಾಗಿಯೂ ದಿವ್ಯವಾದ ಅನೇಕೋದ್ಯತಾಯುಧಗಳನ್ನುಳ್ಳದ್ದಾಗಿಯೂ (ಇರುವ ರೂಪವನ್ನು ತೋರಿಸಿದನು).

(ಭಾಷ್ಯ)

೬೬೨. ಅನೇಕವಕ್ತ್ರನಯನಮ್ | ಅನೇಕಾನಿ ವಕ್ತ್ರಾಣಿ ನಯನಾನಿ ಚ ಯಸ್ಮಿನ್ ರೂಪೇ ತತ್ ಅನೇಕವಕ್ತ್ರನಯನಮ್ | ಅನೇಕಾದ್ಭುತದರ್ಶನಮ್ | ಅನೇಕಾನಿ ಅದ್ಭುತಾನಿ ವಿಸ್ಮಾಪಕಾನಿ ದರ್ಶನಾನಿ ಯಸ್ಮಿನ್ ರೂಪೇ ತತ್ ಅನೇಕಾದ್ಭುತದರ್ಶನಮ್ | ತಥಾ ಅನೇಕದಿವ್ಯಾಭರಣಮ್ | ಅನೇಕಾನಿ ದಿವ್ಯಾನಿ ಆಭರಣಾನಿ ಯಸ್ಮಿನ್ ತತ್ ಅನೇಕದಿವ್ಯಾಭರಣಮ್ | ತಥಾ ದಿವ್ಯಾನೇಕೋದ್ಯತಾಯುಧಮ್ | ದಿವ್ಯಾನಿ ಅನೇಕಾನಿ ಅಸ್ಯಾದೀನಿ¹ ಉದ್ಯತಾನಿ ಆಯುಧಾನಿ ಯಸ್ಮಿನ್ ತತ್ ದಿವ್ಯಾನೇಕೋದ್ಯತಾಯುಧಮ್ | 'ದರ್ಶಯಾಮಾಸ' ಇತಿ ಪೂರ್ವೇಣ ಸಂಬಂಧಃ ||೧೦||

(ಭಾಷ್ಯಾರ್ಥ)

(ಅದು) ಅನೇಕವಕ್ತ್ರನಯನಗಳುಳ್ಳದ್ದು : ಅನೇಕವಾದ ಮುಖಗಳೂ ಕಣ್ಣುಗಳೂ ಆ ರೂಪದಲ್ಲಿದ್ದವಾದ್ದರಿಂದ ಅದು ಅನೇಕವಕ್ತ್ರನಯನವಾಗಿತ್ತು. ಅನೇಕಾದ್ಭುತದರ್ಶನಗಳುಳ್ಳದ್ದು : ಅನೇಕವಾದ ಅದ್ಭುತಗಳು ಎಂದರೆ ಅಚ್ಚರಿ ಗೊಳಿಸುವ ನೋಟಗಳು ಆ ರೂಪದಲ್ಲಿದ್ದವಾದ್ದರಿಂದ ಅದು ಅನೇಕಾದ್ಭುತದರ್ಶನವಾಗಿತ್ತು. ಇದರಂತೆ ಅನೇಕದಿವ್ಯಾಭರಣಗಳುಳ್ಳದ್ದು : ಅನೇಕವಾದ ದಿವ್ಯವಾದ ಒಡವೆಗಳು ಅದರಲ್ಲಿದ್ದವಾದ್ದರಿಂದ ಅದು ಅನೇಕದಿವ್ಯಾಭರಣವಾಗಿತ್ತು.

1. ಈ ಮಾತು ನಿ|| ಗು|| ವಾ|| ಗಳಲ್ಲಿಲ್ಲ.

ಮತ್ತು ದಿವ್ಯಾನೇಕೋದ್ಯತಾಯುಧಗಳುಳ್ಳದ್ದು : ದಿವ್ಯವಾದ ಅನೇಕವಾದ ಕತ್ತಿಯೇ ಮುಂತಾದ ಎತ್ತಿಹಿಡಿದ ಆಯುಧಗಳು ಆ (ರೂಪದಲ್ಲಿದ್ದ)ದ್ದರಿಂದ ಅದು ದಿವ್ಯಾನೇಕೋದ್ಯತಾಯುಧವಾಗಿತ್ತು. (ಆ ರೂಪವನ್ನು) 'ತೋರಿಸಿದನು' ಎಂದು ಹಿಂದಿನ (ಶ್ಲೋಕದಲ್ಲಿರುವ ಮಾತಿಗೆ) ಸಂಬಂಧ(ವನ್ನು ಮಾಡಿಕೊಳ್ಳಬೇಕು).

ದಿವ್ಯಮಾಲ್ಯಾಂಭರಧರಂ ದಿವ್ಯಗನ್ಧಾನುಲೇಪನಮ್ |

ಸರ್ವಾಶ್ಚರ್ಯಮಯಂ ದೇವಮನಂತಂ ವಿಶ್ವತೋಮುಖಮ್ ||೧೧||

೧೧. ದಿವ್ಯಮಾಲ್ಯಾಂಭರಧರನಾದ ದಿವ್ಯಗಂಧಾನುಲೇಪನನಾದ ಸರ್ವಾಶ್ಚರ್ಯಮಯನಾದ ಅನಂತನಾದ ವಿಶ್ವತೋಮುಖನಾದ ದೇವನನ್ನು (ನೋಡಿದನು).

(ಭಾಷ್ಯ)

೬೬೪. ಕಿಂಚ ದಿವ್ಯಮಾಲ್ಯಾಂಭರಧರಮ್ | ದಿವ್ಯಾನಿ ಮಾಲ್ಯಾನಿ ಪುಷ್ಪಾಣಿ ಅಮ್ಬರಾಣಿ ವಸ್ತ್ರಾಣಿ ಚ ದ್ರಿಯಂತೇ ಯೇನ ಈಶ್ವರೇಣ ತಂ ದಿವ್ಯ ಮಾಲ್ಯಾಂಭರಧರಮ್ | ದಿವ್ಯಗನ್ಧಾನುಲೇಪನಮ್ | ದಿವ್ಯಂ ಗನ್ಧಾನುಲೇಪನಂ ಯಸ್ಯ ತಂ ದಿವ್ಯಗನ್ಧಾನುಲೇಪನಮ್ | ಸರ್ವಾಶ್ಚರ್ಯಮಯಂ ಸರ್ವಾಶ್ಚರ್ಯಪ್ರಾಯಂ ದೇವಮ್ | ಅನಂತಂ ನ ಅಸ್ಯ ಅನ್ತಃ ಅಸ್ತಿ ಇತಿ ಅನನ್ತಃ ತಮ್ | ವಿಶ್ವತೋಮುಖಂ ಸರ್ವತೋಮುಖಮ್ | ಸರ್ವಭೂತಾತ್ಮಭೂತತ್ವಾತ್ | 'ತಂ ದರ್ಶಯಾಮಾಸ', 'ಅರ್ಜುನೋ ದದರ್ಶ' ಇತಿ ವಾ ಅಧ್ಯಾಹ್ನಿಯತೇ ||೧೧||

(ಭಾಷ್ಯಾರ್ಥ)

ಮತ್ತು ದಿವ್ಯಮಾಲ್ಯಾಂಭರಧರನು : ದಿವ್ಯವಾದ ಮಾಲ್ಯಗಳನ್ನೂ ಎಂದರೆ ಹೂಗಳನ್ನೂ ಅಂಬರಗಳನ್ನೂ ಎಂದರೆ ವಸ್ತ್ರಗಳನ್ನೂ ಯಾವನು ಧರಿಸಿದ್ದನೋ ಆ ಈಶ್ವರನು ದಿವ್ಯಮಾಲ್ಯಾಂಭರಧರನು. ದಿವ್ಯಗಂಧಾನುಲೇಪನನು : ದಿವ್ಯವಾದ ಗಂಧವನ್ನು ಪೂಸಿಕೊಂಡಿದ್ದನಲ್ಲ, ಆ (ಈಶ್ವರನು) ದಿವ್ಯಗಂಧಾನುಲೇಪನನು. ಸರ್ವಾಶ್ಚರ್ಯಮಯನು : ಎಲ್ಲಾ ಆಶ್ಚರ್ಯ(ವಾದ ನೋಟಗಳೂ, ಅವನಲ್ಲಿ) ಪ್ರಚುರವಾಗಿ ಕಾಣಿಸಿಕೊಂಡಿದ್ದವು. (ಅಂಥ) ದೇವನನ್ನು (ಎಂದರ್ಥ). ಅನಂತನಾದ, ಆತನಿಗೆ ಅಂತವೇ ಇರಲಿಲ್ಲವಾದ್ದರಿಂದ ಅನಂತನು. (ಅಂಥ) ; ವಿಶ್ವತೋಮುಖನಾದ, ಎಲ್ಲೆಲ್ಲಿಯೂ ಮುಖವುಳ್ಳವನಾದ (ಎಂದರ್ಥ) ; ಏಕೆಂದರೆ ಎಲ್ಲಾ ಪ್ರಾಣಿಗಳಿಗೂ (ಅವನೇ) ಆತ್ಮನಾಗಿರುತ್ತಾನೆ. ಇಂಥ (ದೇವನನ್ನು) 'ತೋರಿಸಿದನು' ಅಥವಾ 'ಅರ್ಜುನನು ಕಂಡನು' ಎಂದು ಅಧ್ಯಾಹಾರವನ್ನು (ಮಾಡಿಕೊಳ್ಳಬೇಕು).

(ಭಾಷ್ಯ)

೬೬೫. ಯಾ ಪುನಃ ಭಗವತಃ ವಿಶ್ವರೂಪಸ್ಯ ಭಾಃ, ತಸ್ಯಾಃ ಉಪಮಾ ಉಚ್ಯತೇ-

(ಭಾಷ್ಯಾರ್ಥ)

ಇನ್ನು ವಿಶ್ವರೂಪನಾದ ಭಗವಂತನ ಪ್ರಕಾಶವುಂಟಷ್ಟೆ, ಅದಕ್ಕೆ ಉಪಮಾನವನ್ನು ಹೇಳುತ್ತಾರೆ :-

ದಿವಿ ಸೂರ್ಯಸಹಸ್ರಸ್ಯ ಭವೇದ್ಯುಗಪದುತ್ಥಿತಾ |

ಯದಿ ಭಾಃ ಸದೃಶೀ ಸಾ ಸ್ಯಾದ್ಭಾಸಸ್ತಸ್ಯ ಮಹಾತ್ಮನಃ ||೧೨||

೧೨. ದ್ಯುಲೋಕದಲ್ಲಿ ಸೂರ್ಯಸಹಸ್ರದ ಬೆಳಕು ಒಮ್ಮೆಗೇ ಎದ್ದು ಕೊಳ್ಳುವುದಾದರೆ ಅದು ಆ ಮಹಾತ್ಮನ ಬೆಳಕಿಗೆ ಸಮಾನವಾದೀತು !

(ಭಾಷ್ಯ)

೬೬೬. ದಿವಿ ಅನ್ತರಿಕ್ಷೇ - ತೃತೀಯಸ್ಥಾಂ ವಾ ದಿವಿ - ಸೂರ್ಯಾಣಾಂ ಸಹಸ್ರಂ ಸೂರ್ಯಸಹಸ್ರಂ ತಸ್ಯ ಯುಗಪತ್ ಉತ್ಥಿತಸ್ಯ ಸೂರ್ಯಸಹಸ್ರಸ್ಯ ಯಾ ಯುಗಪತ್ ಉತ್ಥಿತಾ ಭಾಃ, ಸಾ ಯದಿ ಸದೃಶೀ ಸ್ಯಾತ್ ತಸ್ಯ ಮಹಾತ್ಮನಃ ವಿಶ್ವರೂಪಸ್ಯ¹ ಭಾಃಃ | ಯದಿ ವಾ ನ ಸ್ಯಾತ್² | ತತಃ ವಿಶ್ವರೂಪಸ್ತ್ವೇವ ಭಾಃ ಅತಿರಿಚ್ಯತೇ ಇತ್ಯಭಿಪ್ರಾಯಃ ||೧೨||

(ಭಾಷ್ಯಾರ್ಥ)

ದಿವಿ ಎಂದರೆ ಅಂತರಿಕ್ಷದಲ್ಲಿ ಎಂದಾಗಲಿ ಮೂರನೆಯದಾದ ಸ್ವರ್ಗದಲ್ಲಿ ಎಂದಾಗಲಿ (ಅರ್ಥ). ಸೂರ್ಯರ ಸಹಸ್ರವು ಸೂರ್ಯಸಹಸ್ರವು ; ಒಮ್ಮೆಗೇ ಹುಟ್ಟಿದ ಅಂಥ ಸೂರ್ಯಸಹಸ್ರದಿಂದ ಒಮ್ಮೆಗೇ ಎದ್ದುಕೊಳ್ಳುವ ಬೆಳಕಿದೆಯಲ್ಲ, ಆ ಬೆಳಕು ಆ ಮಹಾತ್ಮನ ಎಂದರೆ ವಿಶ್ವರೂಪನ ಬೆಳಕಿಗೆ ಸಮಾನವಾದೀತೋ, ಅಥವಾ ಆಗದೋ ! ಅದಕ್ಕಿಂತಲೂ (ಆ) ವಿಶ್ವರೂಪನ ಬೆಳಕೇ ಹೆಚ್ಚಾದೀತು³ ! - ಎಂದಭಿಪ್ರಾಯ.

1. “ವಿಶ್ವರೂಪಸ್ತ್ವೇವ” ಎಂಬ ನಿ|| ಗು|| ವಾ|| ಪಾಠದಲ್ಲಿ ಏವ ಹೆಚ್ಚು.

2. ‘ವಿದ್ಯತೇ’ ಎಂಬ ಮ|| ಮೈ|| ಪಾಠಕ್ಕಿಂತ ಇದೇ ಮೇಲು.

3. ಸಾವಿರ ಸೂರ್ಯರು ಒಮ್ಮೆಗೇ ಉದಿಸಿದರೆ ಅವರ ಬೆಳಕನ್ನು ನೋಡುವುದಾಗಲಿ ಅದರ ಪರಿಣಾಮವನ್ನು ಗೊತ್ತು ಹಚ್ಚುವುದಾಗಲಿ ಆಗಲಾರದು. ಒಂದು ವೇಳೆ ಅದನ್ನು ಗೊತ್ತು ಮಾಡುವುದಾದರೂ ಭಗವಂತನ ಪ್ರಕಾಶವನ್ನು ಇಷ್ಟೆಂದು ನಿರ್ಣಯಿಸುವುದು ಆಗಲಾರದು ಎಂದು ಭಾವ.

ತತ್ರೈಕಸ್ಥಂ ಜಗತ್ ಕೃತ್ಸುಂ ಪ್ರವಿಭಕ್ತಮನೇಕಧಾ |

ಅಪಶ್ಯದ್ದೇವದೇವಸ್ಯ ಶರೀರೇ ಪಾಣ್ಡವಸ್ತದಾ

||೧೩||

೧೩. ಅನೇಕಪ್ರಕಾರವಾಗಿ ವಿಂಗಡವಾಗಿರುವ ಜಗತ್ತೆಲ್ಲವೂ ಅಲ್ಲಿ ದೇವದೇವನ ಶರೀರದಲ್ಲಿ ಏಕಸ್ಥವಾಗಿದ್ದದ್ದನ್ನು ಆಗ ಪಾಂಡವನು ಕಂಡನು.

(ಭಾಷ್ಯ)

೬೬೭. ಕಿಂಚ ತತ್ರ ತಸ್ಮಿನ್ ವಿಶ್ವರೂಪೇ ಏಕಸ್ಮಿನ್ ಸ್ಥಿತಮ್ ಏಕಸ್ಥಂ ಜಗತ್ ಕೃತ್ಸುಂ ಪ್ರವಿಭಕ್ತಮ್ ಅನೇಕಧಾ ದೇವಪಿತೃಮನುಷ್ಯಾದಿಭೇದೈಃ ಅಪಶ್ಯತ್ ದೃಷ್ಟವಾನ್ ದೇವದೇವಸ್ಯ ಹರೇಃ ಶರೀರೇ ಪಾಣ್ಡವಃ ಅರ್ಜುನಃ ತದಾ ||೧೩||

(ಭಾಷ್ಯಾರ್ಥ)

ಮತ್ತು ಅಲ್ಲಿ ಆ ವಿಶ್ವರೂಪದಲ್ಲಿ ಅನೇಕ ಪ್ರಕಾರವಾಗಿ ಎಂದರೆ ದೇವತೆಗಳು, ಪಿತೃಗಳು, ಮನುಷ್ಯರು - ಇವೇ ಮುಂತಾದ ಭೇದಗಳಿಂದ ವಿಂಗಡವಿಂಗಡವಾಗಿರುವ ಜಗತ್ತೆಲ್ಲವೂ ದೇವತೆಗಳಿಗೆಲ್ಲ ದೇವನಾದ ಹರಿಯ ಶರೀರದಲ್ಲಿ ಏಕಸ್ಥವಾಗಿರುವದನ್ನು ಎಂದರೆ ಒಕ್ಕಡೆಯಲ್ಲಿ ಇರುವದನ್ನು ಪಾಂಡವನು ಅರ್ಜುನನು, ಆಗ ಕಂಡನು, ನೋಡಿದವನಾದನು.¹

ಅರ್ಜುನನು ಕಂಡ ವಿಶೇಷಗಳು, ಆಡಿದ ಮಾತು

ತತಃ ಸ ವಿಸ್ಮಯಾವಿಷ್ಟೋ ಹೃಷ್ಟರೋಮಾ ಧನಂಜಯಃ |

ಪ್ರಣಮ್ಯ ಶಿರಸಾ ದೇವಂ ಕೃತಾಂಜಲಿರಭಾಷತ

||೧೪||

೧೪. ಬಳಿಕ ವಿಸ್ಮಯಾವಿಷ್ಟನಾಗಿ ಹೃಷ್ಟರೋಮನಾದ ಧನಂಜಯನು (ಆ) ದೇವನಿಗೆ ಶಿರಸ್ಸಿನಿಂದ ಪ್ರಣಾಮಮಾಡಿ ಕೃತಾಂಜಲಿಯಾಗಿ ಇಂತೆಂದನು.

(ಭಾಷ್ಯ)

೬೬೮. ತತಃ ತಂ ದೃಷ್ಟ್ವಾ ಸ ವಿಸ್ಮಯೇನ ಆವಿಷ್ಟಃ ವಿಸ್ಮಯಾವಿಷ್ಟಃ ಹೃಷ್ಟಾನಿ ರೋಮಾಣಿ ಯಸ್ಯ ಸೋಽಯಂ ಹೃಷ್ಟರೋಮಾ ಚ ಅಭವತ್ ಧನಂಜಯಃ | ಪ್ರಣಮ್ಯ ಪ್ರಕರ್ಷಣ ನಮನಂ ಕೃತ್ವಾ ಪ್ರಹ್ಲೀಭೂತಃ ಸನ್ ಶಿರಸಾ ದೇವಂ

1. 'ಒಂದಂಶದಿಂದ ಜಗತ್ತನ್ನೆಲ್ಲ ಹಿಡಿದೆತ್ತಿರುವೆನು' ಎಂದು (೧೦ -೪೨)ರಲ್ಲಿ ಭಗವಂತನು ಹೇಳಿದ್ದನ್ನು ಇಲ್ಲಿ ತೋರಿಸಿಕೊಟ್ಟಿರುತ್ತಾನೆ.

ವಿಶ್ವರೂಪಧರಂ ಕೃತಾಂಜಲಿಃ ನಮಸ್ಕಾರಾರ್ಥಂ ಸಮ್ಪುಟೀಕೃತಹಸ್ತಃ ಸನ್
ಅಭಾಷತ ಉಕ್ತವಾನ್ ||೧೪||

(ಭಾಷ್ಯಾರ್ಥ)

ಬಳಿಕ ಆತನನ್ನು ಕಂಡು ಆ ಧನಂಜಯನು ವಿಸ್ಮಯಾವಿಷ್ಟನಾಗಿ ವಿಸ್ಮಯದಿಂದ ತುಂಬಿದವನಾಗಿ ಹೃಷ್ಯರೋಮನಾದವನು ಎಂದರೆ ನೆಟ್ಟಗೆ ಎದ್ದು ನಿಂತ ಮೈಗೂದಲುಳ್ಳವನಾದವನು. ವಿಶ್ವರೂಪಧರನಾದ (ಆ) ದೇವನಿಗೆ ಶಿರಸ್ಸಿನಿಂದ ಪ್ರಣಾಮಮಾಡಿ ಎಂದರೆ ಚೆನ್ನಾಗಿ ತಲೆಬಾಗಿ ಅಡ್ಡಬಿದ್ದವನಾಗಿ, ಕೃತಾಂಜಲಿಯಾಗಿ ಎಂದರೆ ನಮಸ್ಕಾರಕ್ಕಾಗಿ ಕೈಮುಗಿದುಕೊಂಡವನಾಗಿ ಇಂತೆಂದನು, ನುಡಿದನು.

(ಭಾಷ್ಯ)

೬೬೯. ಕಥಮ್ ? ಯತ್ ತ್ವಯಾ ದರ್ಶಿತಂ ವಿಶ್ವರೂಪಮ್, ತತ್ ಅಹಂ ಪಶ್ಯಾಮಿ ಇತಿ ಸ್ವಾನುಭವಮ್ ಆವಿಷ್ಟುರ್ವನ್ ಅರ್ಜುನ ಉವಾಚ -

(ಭಾಷ್ಯಾರ್ಥ)

ಹೇಗೆಂದರೆ, ನೀನು ತೋರಿಸಿದೆಯಲ್ಲ, ಆ ವಿಶ್ವರೂಪವು ನನಗೆ (ಹೀಗೆ) ಕಾಣಿಸುತ್ತಿದೆ ಎಂದು ಸ್ವಾನುಭವವನ್ನು ತೋರ್ಪಡಿಸುವದಕ್ಕಾಗಿ ಅರ್ಜುನ ನಿಂತೆಂದನು :-

ಅರ್ಜುನ ಉವಾಚ -

ಪಶ್ಯಾಮಿ ದೇವಾಂಸ್ತವ ದೇವ ದೇಹೇ

ಸರ್ವಾಂಸ್ತಥಾ ಭೂತವಿಶೇಷಸಂಘಾನ್ |

ಬ್ರಹ್ಮಾಣಮೀಶಂ ಕಮಲಾಸನಸ್ಥಂ

ಋಷೀಂಶ್ಚ ಸರ್ವಾನುರಗಾಂಶ್ಚ ದಿವ್ಯಾನ್

||೧೫||

೧೫. ಅರ್ಜುನನಿಂತೆಂದನು :- ದೇವನೆ, ನಿನ್ನ ದೇಹದಲ್ಲಿ ಎಲ್ಲಾ ದೇವತೆಗಳನ್ನೂ ಹಾಗೂ (ಎಲ್ಲಾ) ಭೂತವಿಶೇಷಸಂಘಗಳನ್ನೂ ಕಮಲಾಸನ ನಾದ ಈಶನಾದ ಬ್ರಹ್ಮನನ್ನೂ ಸರ್ವಋಷಿಗಳನ್ನೂ ದಿವ್ಯರಾದ ಉರಗರನ್ನೂ ಕಾಣುತ್ತಿದ್ದೇನೆ.

(ಭಾಷ್ಯ)

೬೭೦. ಪಶ್ಯಾಮಿ ಉಪಲಭೇ ಹೇ ದೇವ ತವ ದೇಹೇ ದೇವಾನ್ ಸರ್ವಾನ್ ತಥಾ ಭೂತವಿಶೇಷಸಂಘಾನ್ ಭೂತವಿಶೇಷಾಣಾಂ ಸ್ವಾವರಜಜ್ಞಮಾನಾಂ ನಾನಾ

ಸಂಸ್ಥಾನವಿಶೇಷಾಣಾಂ ಸಜ್ಞಾಃ ಭೂತವಿಶೇಷಸಜ್ಞಾಃ, ತಾನ್ | ಕಿಂಚ ಬ್ರಹ್ಮಾಣಂ
ಚತುರ್ಮುಖಮ್ ಈಶಮ್ ಈಶಿತಾರಮ್ ಪ್ರಜಾನಾಮ್ | ಕಮಲಾಸನಸ್ಥಮ್ |
ಪೃಥಿವೀಪದ್ಮಮಧ್ಯೇ ಮೇರುಕರ್ಣಿಕಾಸನಸ್ಥಮ್ ಇತ್ಯರ್ಥಃ | ಋಷೀಂಶ್ಚ ವಸಿಷ್ಠಾದೀನ್
ಸರ್ವಾನ್ ಉರಗಾಂಶ್ಚ ವಾಸುಕಿಪ್ರಭೃತೀನ್ ದಿವ್ಯಾನ್ ದಿವಿ ಭವಾನ್ ||

(ಭಾಷ್ಯಾರ್ಥ)

ಎಲೈ ದೇವನೇ, ನಿನ್ನ ದೇಹದಲ್ಲಿ ಎಲ್ಲಾ ದೇವತೆಗಳನ್ನೂ ಭೂತವಿಶೇಷಗಳ
ಸಂಘಗಳನ್ನೂ - ಸ್ಥಾವರಜಂಗಮಗಳೆಂಬ ಬಗೆಬಗೆಯ ಆಕಾರವಿಶೇಷಗಳುಳ್ಳ
ಬೇರೆಬೇರೆಯ ಪ್ರಾಣಿಗಳ ಗುಂಪುಗಳೇ ಭೂತವಿಶೇಷಸಂಘಗಳು ; ಅವುಗಳನ್ನೂ -
ಮತ್ತು ಈಶ್ವರನಾದ ಎಂದರೆ ಪ್ರಜೆಗಳ ಒಡೆಯನಾದ ಚತುರ್ಮುಖಬ್ರಹ್ಮನು
ಕಮಲಾಸನದಲ್ಲಿರುವದನ್ನೂ ಎಂದರೆ ಭೂಮಿಯೆಂಬ ತಾವರೆಯ ನಡುವೆ
ಮೇರುವೆಂಬ ಕರ್ಣಿಕೆಯಮೇಲೆ ಕುಳಿತಿರುವ¹ (ಬ್ರಹ್ಮನನ್ನೂ) ಎಂದರ್ಥ. ವಸಿಷ್ಠರೇ
ಮೊದಲಾದ ಸರ್ವಋಷಿಗಳನ್ನೂ ದಿವ್ಯರಾದ ದೇವಲೋಕದಲ್ಲಿರುವ ವಾಸುಕಿಯೇ
ಮೊದಲಾದ ಉರಗರನ್ನೂ ಕಾಣುತ್ತಲಿದೇನೆ.

ಅನೇಕಬಾಹೂದರವಕ್ತ್ರನೇತ್ರಂ

ಪಶ್ಯಾಮಿ ತ್ವಾ ಸರ್ವತೋಽನಂತರೂಪಮ್ |

ನಾಂತಂ ನ ಮಧ್ಯಂ ನ ಪುನಸ್ತವಾದಿಂ

ಪಶ್ಯಾಮಿ ವಿಶ್ವೇಶ್ವರ ವಿಶ್ವರೂಪ

||೧೬||

೧೬. ನಿನ್ನನ್ನು ಅನೇಕ ಬಾಹೂದರವಕ್ತ್ರನೇತ್ರಗಳುಳ್ಳವನನ್ನೂ
ಗಿಯೂ ಅನಂತರೂಪನನ್ನಾಗಿಯೂ, ಎಲ್ಲಾ ಕಡೆಯಲ್ಲಿಯೂ ಕಾಣುತ್ತಿದೇನೆ.
ವಿಶ್ವೇಶ್ವರನೇ, ವಿಶ್ವರೂಪನೇ, ನಿನ್ನ ಅಂತವನ್ನಾಗಲಿ, ಮಧ್ಯವನ್ನಾಗಲಿ, ಮತ್ತು
ಆದಿಯನ್ನಾಗಲಿ ಕಾಣದಿರುವೆನು.

(ಭಾಷ್ಯ)

೬೨೧. ಅನೇಕಬಾಹೂದರವಕ್ತ್ರನೇತ್ರಮ್ ಅನೇಕೇ ಬಾಹವಃ ಉದರಾಣಿ
ವಕ್ತ್ರಾಣಿ ನೇತ್ರಾಣಿ ಚ ಯಸ್ಯ ತವ ಸ ತ್ವಮ್ ಅನೇಕಬಾಹೂದರವಕ್ತ್ರನೇತ್ರಃ |
ತಮ್ ಅನೇಕಬಾಹೂದರವಕ್ತ್ರನೇತ್ರಮ್ | ಪಶ್ಯಾಮಿ ತ್ವಾ ತ್ವಾಂ ಸರ್ವತಃ ಸರ್ವತ್ರ
ಅನಂತರೂಪಮ್ ಅನಂತಾನಿ ರೂಪಾಣಿ ಅಸ್ಯ ಇತಿ ಅನಂತರೂಪಃ | ತಮ್

1. ಮೋ. ಧ. ೧೮೨ - ೨೮ ರಲ್ಲಿ ಈ ವರ್ಣನೆಯಿದೆ.

ಅನಂತರೂಪಮ್ | ನ ಅಂತಮ್ | ಅಂತಃ ಅವಸಾನಮ್ | ನ ಮಧ್ಯಮ್ | ಮಧ್ಯಂ
ನಾಮ ದ್ವಯೋಃ ಕೋಟ್ಯೋಃ ಅಂತರಮ್ | ನ ಪುನಃ ತವ ಆದಿಮ್ | ತವ
ದೇವಸ್ಯ ನ¹ ಅಂತಂ ಪಶ್ಯಾಮಿ, ನ ಮಧ್ಯಂ ಪಶ್ಯಾಮಿ ನ ಪುನಃ ಆದಿಂ ಪಶ್ಯಾಮಿ ಹೇ
ವಿಶ್ವೇಶ್ವರ ! ವಿಶ್ವರೂಪ² ! ||೧೬||

(ಭಾಷ್ಯಾರ್ಥ)

ಅನೇಕಬಾಹೂದರವಕ್ತ್ರನೇತ್ರಗಳುಳ್ಳವನನ್ನಾಗಿಯೂ : ಅನೇಕವಾದ ತೋಳು
ಗಳೂ ಹೊಟ್ಟೆಗಳೂ ಬಾಯಿಗಳೂ ಕಣ್ಣುಗಳೂ ಇರುವವನಾದ್ದರಿಂದ ನೀನು
ಅನೇಕಬಾಹೂದರವಕ್ತ್ರನೇತ್ರನು, ಅಂಥ ಅನೇಕಬಾಹೂದರವಕ್ತ್ರನೇತ್ರಗಳುಳ್ಳವ
ನನ್ನಾಗಿಯೂ ; ಅನಂತರೂಪನನ್ನಾಗಿಯೂ : ಲೆಕ್ಕವಿಲ್ಲದಷ್ಟು ರೂಪಗಳು ಇವನಿಗೆ
ಇರುವವಾದ್ದರಿಂದ ಅನಂತರೂಪನು, ಅಂಥ ಅನಂತರೂಪನನ್ನಾಗಿಯೂ ; ಎಲ್ಲಾ
ಕಡೆಯಲ್ಲಿಯೂ ಎಲ್ಲೆಲ್ಲಿಯೂ (ತ್ವಾ = ತಾಮ್) ನಿನ್ನನ್ನು ನೋಡುತ್ತಲಿದೇನೆ.
ಅಂತವನ್ನು ಕಾಣುತ್ತಲಿಲ್ಲ ; ಅಂತ ಎಂದರೆ ಕೊನೆ. ಮಧ್ಯವನ್ನು ಕಾಣುತ್ತಲಿಲ್ಲ. ಮಧ್ಯ
ಎಂದರೆ ಎರಡು ಕೊನೆಗಳ ನಡುವಣ ಭಾಗ. ನಿನ್ನ ಆದಿಯನ್ನೂ ಕಾಣುತ್ತಲಿಲ್ಲ.
ಎಲ್ಲಕ್ಕೂ ಈಶ್ವರನಾದವನೆ, ವಿಶ್ವರೂಪನೆ, ದೇವನಾದ ನಿನ್ನ ಅಂತವನ್ನೂ
ಕಾಣುತ್ತಲಿಲ್ಲ, ಮಧ್ಯವನ್ನೂ ಕಾಣುತ್ತಲಿಲ್ಲ, ಮತ್ತು ಆದಿಯನ್ನೂ ಕಾಣುತ್ತಲಿಲ್ಲ
(ಎಂದಭಿಪ್ರಾಯ).

ಕಿರೀಟಿನಂ ಗದಿನಂ ಚಕ್ರೀಣಂ ಚ

ತೇಜೋರಾಶಿಂ ಸರ್ವತೋದೀಪ್ತಿಮಂತಮ್ |

ಪಶ್ಯಾಮಿ ತ್ವಾಂ ದುರ್ನಿರೀಕ್ಷಂ ಸಮನ್ತಾದ್

ದೀಪ್ತಾನಲಾರ್ಕದ್ಯುತಿಮಪ್ರಮೇಯಮ್

||೧೭||

೧೭. ಕಿರೀಟಿಯೂ ಗದಿಯೂ ಚಕ್ರಿಯೂ ತೇಜೋರಾಶಿಯೂ
ಸರ್ವತೋದೀಪ್ತಿಮಂತನೂ ದುರ್ನಿರೀಕ್ಷನೂ ಆಗಿ ಎಲ್ಲೆಲ್ಲಿಯೂ ದೀಪ್ತಾ
ನಲಾರ್ಕದ್ಯುತಿಯಾಗಿ ಅಪ್ರಮೇಯನಾಗಿರುವ ನಿನ್ನನ್ನು ಕಾಣುತ್ತಲಿದೇನೆ.

(ಭಾಷ್ಯ)

೬೨೨. ಕಿಂಚ ಕಿರೀಟಿನಮ್ | ಕಿರೀಟಂ ನಾಮ ಶಿರೋಭೂಷಣವಿಶೇಷಃ ತದ್

1. “ನ ದೇವಸ್ಯ ಅಂತಂ ಪಶ್ಯಾಮಿ” ಮ|| ಮೈ||.

2. ‘ಹೇ ವಿಶ್ವರೂಪ’ ಎಂದು ಮ|| ಮೈ|| ಹೊರತು ಉಳಿದವುಗಳ ಪಾಠ.

ಯಸ್ಯ ಅಸ್ತಿ ಸಃ ಕಿರೀಟೀ | ತಂ ಕಿರೀಟಿನಮ್ | ತಥಾ ಗದಿನಮ್ | ಗದಾ ಅಸ್ಯ
ವಿದ್ಯತೇ ಇತಿ ಗದೀ | ತಂ ಗದಿನಮ್ | ತಥಾ ಚಕ್ರಣಮ್ | ಚಕ್ರಮ್ ಅಸ್ಯ ಅಸ್ತಿ ಇತಿ
ಚಕ್ರೀ | ತಂ ಚಕ್ರಣಂ ಚ | ತೇಜೋರಾಶಿಂ ತೇಜಃಪುಂಜ್ವಮ್ | ಸರ್ವತೋ
ದೀಪ್ತಿಮನ್ತಮ್ | ಸರ್ವತಃ ದೀಪ್ತಿಃ ಅಸ್ಯ ಅಸ್ತಿ ಇತಿ ಸರ್ವತೋದೀಪ್ತಿಮಾನ್ | ತಂ
ಸರ್ವತೋದೀಪ್ತಿಮನ್ತಮ್ | ಪಶ್ಯಾಮಿ ತ್ವಾಂ ದುರ್ನಿರೀಕ್ಷಮ್ | ದುಃಖೇನ
ನಿರೀಕ್ಷಃ ದುರ್ನಿರೀಕ್ಷಃ | ತಂ ದುರ್ನಿರೀಕ್ಷಮ್¹ | ಸಮನ್ತಾತ್ ಸರ್ವತಃ² ಸರ್ವತ್ರ |
ದೀಪ್ತಾನಲಾರ್ಕದ್ಯುತಿಮ್ | ಅನಲಶ್ಚ ಅರ್ಕಶ್ಚ ಅನಲಾರ್ಕೌ, ದೀಪ್ತೌ ಅನಲಾರ್ಕೌ
ದೀಪ್ತಾನಲಾರ್ಕೌ | ತಯೋಃ ದೀಪ್ತಾನಲಾರ್ಕಯೋಃ ದ್ಯುತಿರಿವ ದ್ಯುತಿಃ ತೇಜಃ ಯಸ್ಯ
ತವ ಸ ತ್ವಂ ದೀಪ್ತಾನಲಾರ್ಕದ್ಯುತಿಃ | ತಂ ತ್ವಾಂ ದೀಪ್ತಾನಲಾರ್ಕದ್ಯುತಿಮ್ |
ಅಪ್ರಮೇಯಮ್ ನ ಪ್ರಮೇಯಮ್ ಅಶಕ್ಯಪರಿಚ್ಛೇದಮ್ ಇತ್ಯರ್ಥಃ ||೧೭||

(ಭಾಷ್ಯಾರ್ಥ)

ಮತ್ತು ಕಿರೀಟಿಯೂ : ಕಿರೀಟ ಎಂದರೆ ತಲೆಗೆ ಹಾಕಿಕೊಳ್ಳುವ ಒಂದಾನೊಂದು
ಒಡವೆ ; ಅದು ಯಾವನಿಗಿರುವದೋ ಅವನು ಕಿರೀಟಿಯು ; ಅಂಥ ಕಿರೀಟಿಯೂ
ಮತ್ತು ಗದಿಯೂ : ಗದೆಯು ಇವನಿಗೆ ಇರುವದರಿಂದ ಗದಿಯು ; ಅಂಥ ಗದಿಯೂ.
ಅದರಂತೆ ಚಕ್ರಿಯೂ : ಚಕ್ರವು ಇವನಿಗೆ ಇರುವದರಿಂದ ಚಕ್ರಿಯು ; ಅಂಥ ಚಕ್ರಿಯೂ.
ತೇಜೋರಾಶಿಯೂ ಎಂದರೆ ಬೆಳಕಿನ ಸಮೂಹವೂ. ಸರ್ವತೋದೀಪ್ತಿಮಂತನೂ :
ಎಲ್ಲೆಲ್ಲಿಯೂ ಬೆಳಕು ಇವನಿಗೆ ಇರುವದರಿಂದ ಸರ್ವತೋದೀಪ್ತಿಮಂತನು ; (ಅಂಥ)
ಸರ್ವತೋದೀಪ್ತಿಮಂತನೂ. ದುರ್ನಿರೀಕ್ಷನೂ : (ಇವನನ್ನು) ನೋಡುವದು ಕಷ್ಟ
ವಾದ್ದರಿಂದ ದುರ್ನಿರೀಕ್ಷನು ; ಅಂಥ ದುರ್ನಿರೀಕ್ಷನೂ. ಸಮನ್ತಾತ್ ಎಂದರೆ
ಎಲ್ಲೆಲ್ಲಿಯೂ ಎಲ್ಲಾ ಕಡೆಯಲ್ಲಿಯೂ, ದೀಪ್ತಾನಲಾರ್ಕದ್ಯುತಿಯೂ : ಬೆಂಕಿಯೂ
ಸೂರ್ಯನೂ ಅನಲಾರ್ಕರು ; ಝಗಝಗಿಸುವ ಅನಲಾರ್ಕರು, ದೀಪ್ತಾನಲಾರ್ಕರು.
ಆ ದೀಪ್ತಾನಲಾರ್ಕರ ದ್ಯುತಿಯಂತೆ ದ್ಯುತಿ ಎಂದರೆ ಕಾಂತಿಯು ಯಾವನಿಗಿರುವದೋ ಆ
ನೀನು ದೀಪ್ತಾನಲಾರ್ಕದ್ಯುತಿಯು ; ಅಂಥ ದೀಪ್ತಾನಲಾರ್ಕದ್ಯುತಿಯೂ. (ಹೀಗಿದ್ದು)
ಅಪ್ರಮೇಯನಾಗಿರುವ ಎಂದರೆ ಪ್ರಮೇಯನಲ್ಲದಿರುವ - (ಪ್ರಮಾಣಗಳಿಂದ)
ಗೊತ್ತುಪಡಿಸುವದಕ್ಕೆ ಅಶಕ್ಯನಾಗಿರುವ ಎಂದರ್ಥ - ನಿನ್ನನ್ನು ಕಾಣುತ್ತಲಿದೇನೆ.

1. ದುರ್ನಿರೀಕ್ಷಮ್ ಎಂದು ಮ|| ಮೈ|| ಗಳ ಗೀತಾಪಾಠ ; 'ದುಃಖೇನ ನಿರೀಕ್ಷಮ್'
ಎಂದು ಭಾಷ್ಯಪಾಠ.

2. 'ಸಮನ್ತತಃ' ಎಂದಿಷ್ಟೇ ಮ|| ಮೈ|| ; 'ಸಮನ್ತತಃ ಸರ್ವತ್ರ' ನಿ|| ಅ||.

(ಭಾಷ್ಯ)

೬೨೩. ಇತ ಏವ ತೇ ಯೋಗಶಕ್ತಿದರ್ಶನಾತ್ ಅನುಮಿನೋಮಿ -

(ಭಾಷ್ಯಾರ್ಥ)

ಹೀಗೆ ನಿನ್ನ ಯೋಗಶಕ್ತಿಯನ್ನು ಕಂಡದ್ದರಿಂದಲೇ ನಾನು ಊಹಿಸುವದೇ ನೆಂದರೆ :-

ತ್ವಮಕ್ಷರಂ ಪರಮಂ ವೇದಿತವ್ಯಂ

ತ್ವಮಸ್ಯ ವಿಶ್ವಸ್ಯ ಪರಂ ನಿಧಾನಮ್ |

ತ್ವಮವ್ಯಯಃ ಶಾಶ್ವತಧರ್ಮಗೋಪ್ತಾ

ಸನಾತನಸ್ತ್ವಂ ಪುರುಷೋ ಮತೋ ಮೇ

||೧೮||

೧೮. ಅರಿತುಕೊಳ್ಳಬೇಕಾಗಿರುವ ಪರಮ ಅಕ್ಷರವು ನೀನು ; ಈ ವಿಶ್ವಕ್ಕೆ ಪರ ನಿಧಾನವು ನೀನು ; ಅವ್ಯಯನು ನೀನು ; ಶಾಶ್ವತ ಧರ್ಮಗೋಪ್ತ (ನೀನು). ಸನಾತನನಾದ ಪುರುಷನು ನೀನು ಎಂದು ನನ್ನ ಮತವು.

(ಭಾಷ್ಯ)

೬೨೪. ತ್ವಮ್ ಅಕ್ಷರಂ ನ ಕ್ಷರತಿ ಇತಿ¹ | ಪರಮಂ ಬ್ರಹ್ಮ ವೇದಿತವ್ಯಮ್ ಜ್ಞಾತವ್ಯಂ ಮುಮುಕ್ಷುಃ | ತ್ವಮ್ ಅಸ್ಯ ವಿಶ್ವಸ್ಯ ಸಮಸ್ತಸ್ಯ ಜಗತಃ ಪರಂ ಪ್ರಕೃಷ್ಟಂ ನಿಧಾನಮ್ | ನಿಧೀಯತೇ ಅಸ್ಮಿನ್ ಇತಿ ನಿಧಾನಮ್ | ಪರಂ ಆಶ್ರಯಃ ಇತ್ಯರ್ಥಃ | ಕಿಂಚ ತ್ವಮ್ ಅವ್ಯಯಃ | ನ ತವ ವ್ಯಯಃ ವಿದ್ಯತೇ ಇತಿ ಅವ್ಯಯಃ | ಶಾಶ್ವತಧರ್ಮಗೋಪ್ತಾ | ಶಶ್ವತ್ ಭವಃ ಶಾಶ್ವತಃ ನಿತ್ಯಃ ಧರ್ಮಃ, ತಸ್ಯ ಗೋಪ್ತಾ ಶಾಶ್ವತಧರ್ಮಗೋಪ್ತಾ | ಸನಾತನಃ ಚಿರಂತನಃ ತ್ವಂ ಪುರುಷಃ ಪರಃ ಮತಃ ಅಭಿಪ್ರೇತಃ ಮೇ ಮಮ ||೧೮||

(ಭಾಷ್ಯಾರ್ಥ)

ನೀನು ಮುಮುಕ್ಷುಗಳು ತಿಳಿದುಕೊಳ್ಳಬೇಕಾಗಿರುವ ಅರಿತುಕೊಳ್ಳಬೇಕಾಗಿರುವ ಮನಗಾಣಬೇಕಾಗಿರುವ ಪರಮ ಅಕ್ಷರವು - ನಾಶವಾಗದಿರುವದರಿಂದ (ಅಕ್ಷರ ವೆನಿಸಿರುವ) ಬ್ರಹ್ಮವು. ನೀನು ಈ ವಿಶ್ವಕ್ಕೆ ಎಂದರೆ ಎಲ್ಲಾ ಜಗತ್ತಿಗೆ ಪರ ಎಂದರೆ ಉತ್ತಮವಾದ ನಿಧಾನವು - ಇದರಲ್ಲಿ ಇಡುವರಾದ್ದರಿಂದ ಇದಕ್ಕೆ ನಿಧಾನವೆಂದು

1. 'ಅಕ್ಷರಮ್' ಎಂದು ಇದರ ಮುಂದೆ ಹೆಚ್ಚಾಗಿ ಮ|| ಮೈ||.

ಹೆಸರು - ಹೆಚ್ಚಿನ ಆಶ್ರಯವು ಎಂದರ್ಥ. ಮತ್ತು ನೀನು ಅವ್ಯಯನು, ಎಂದರೆ ನಿನಗೆ (ಯಾವ ಬಗೆಯ) ಸವೆಯುವಿಕೆಯೂ ಇಲ್ಲದ್ದರಿಂದ ಅವ್ಯಯನು. ಶಾಶ್ವತ ಧರ್ಮಗೋಪ್ತನು : ಶಾಶ್ವತವಾದ ಎಂದರೆ ಯಾವಾಗಲೂ ಇರುವ, ನಿತ್ಯವಾದ, ಧರ್ಮವು (ಶಾಶ್ವತ ಧರ್ಮವು) ; ಅದನ್ನು ಕಾಪಾಡುವವನು ಶಾಶ್ವತಧರ್ಮಗೋಪ್ತನು. ನೀನು ಸನಾತನನಾದ ಎಂದೆಂದಿಗೂ ಇರುವ ಪರಮಪುರುಷನು ಎಂದು (ಮೇ = ಮಮ) ನನ್ನ ಮತವು, ಅಭಿಪ್ರಾಯವು.

ಅನಾದಿಮಧ್ಯಾಂತಮನಂತವೀರ್ಯ-

ಮನಂತಬಾಹುಂ ಶಶಿಸೂರ್ಯನೇತ್ರಮ್ |

ಪಶ್ಯಾಮಿ ತ್ವಾಂ ದೀಪ್ತಹುತಾಶವಕ್ತ್ರಂ

ಸ್ವತೇಜಸಾ ವಿಶ್ವಮಿದಂ ತಪಂತಮ್

||೧೯||

೧೯. ಅನಾದಿಮಧ್ಯಾಂತನಾದ, ಅನಂತವೀರ್ಯನಾದ, ಅನಂತಬಾಹುವಾದ, ಶಶಿಸೂರ್ಯನೇತ್ರನಾದ ದೀಪ್ತಹುತಾಶವಕ್ತ್ರನಾದ ನಿನ್ನ ತೇಜಸ್ಸಿನಿಂದ ಈ ವಿಶ್ವವನ್ನು ತಪಿಸುತ್ತಿರುವ ನಿನ್ನನ್ನು ನೋಡುತ್ತಲಿದೇನೆ.

(ಭಾಷ್ಯ)

೬೨೩. ಕಿಂಚ ಅನಾದಿಮಧ್ಯಾಂತಮ್ | ಆದಿಶ್ಚ ಮಧ್ಯಂ ಚ ಅಂತಶ್ಚ ನ ವಿದ್ಯತೇ ಯಸ್ಯ ಸೋಽಯಮ್ ಅನಾದಿಮಧ್ಯಾಂತಃ | ತಂ ತ್ವಾಮ್ ಅನಾದಿಮಧ್ಯಾಂತಮ್ | ಅನಂತವೀರ್ಯಮ್ | ನ ತವ ವೀರ್ಯಸ್ಯ ಅಂತಃ ಅಸ್ತಿ¹ ಇತಿ ಅನಂತವೀರ್ಯಃ | ತಂ ತ್ವಾಮ್² ಅನಂತವೀರ್ಯಮ್ | ತಥಾ ಅನಂತಬಾಹುಮ್ | ಅನಂತಾಃ ಬಾಹವಃ ಯಸ್ಯ ತವ ಸ ತ್ವಮ್ ಅನಂತಬಾಹುಃ | ತಂ ತ್ವಾಮ್ ಅನಂತಬಾಹುಮ್ | ಶಶಿಸೂರ್ಯನೇತ್ರಮ್ | ಶಶಿಸೂರ್ಯೋ ನೇತ್ರೇ ಯಸ್ಯ ತವ ಸ ತ್ವಂ ಶಶಿಸೂರ್ಯನೇತ್ರಃ | ತಂ ತ್ವಾಂ ಶಶಿಸೂರ್ಯನೇತ್ರಮ್, ಚನ್ಪ್ರಾದಿತ್ಯನಯನಮ್, ಪಶ್ಯಾಮಿ ತ್ವಾಂ ದೀಪ್ತಹುತಾಶವಕ್ತ್ರಮ್ | ದೀಪ್ತಶ್ಚ ಅಸೌ ಹುತಾಶಶ್ಚ ಸ ವಕ್ತ್ರಂ ಯಸ್ಯ ತವ ಸ ತ್ವಂ ದೀಪ್ತಹುತಾಶವಕ್ತ್ರಃ | ತಂ ತ್ವಾಂ ದೀಪ್ತಹುತಾಶವಕ್ತ್ರಮ್ | ಸ್ವತೇಜಸಾ ವಿಶ್ವಮ್ ಇದಂ ಸಮಸ್ತಂ³ ತಪಂತಂ ತಾಪಯಂತಮ್⁴ ||೧೯||

1. 'ವಿದ್ಯತೇ' ಮ||

2. ಮ|| ಮೈ|| ಗಳಲ್ಲಿಲ್ಲ.

3. ನಿ|| ಗು|| ಪಾಠಗಳಲ್ಲಿಲ್ಲ.

4. 'ಸಂತಾಪಯಂತಮ್' ಮ|| ಮೈ||.

(ಭಾಷ್ಯಾರ್ಥ)

ಮತ್ತು ಅನಾದಿಮಧ್ಯಾಂತನಾದ : ಯಾವಾತನಿಗೆ ಮೊದಲು, ನಡುವೆ, ಕೊನೆ - ಇವಿಲ್ಲವೋ ಅಂಥವನು ಅನಾದಿಮಧ್ಯಾಂತನು ; ಅಂಥ ಅನಾದಿಮಧ್ಯಾಂತನಾದ ನಿನ್ನನ್ನು . ಅನಂತವೀರ್ಯನಾದ : ನಿನ್ನ ವೀರ್ಯಕ್ಕೆ ಕೊನೆಯಿಲ್ಲವಾದ್ದರಿಂದ ನೀನು ಅನಂತವೀರ್ಯನು ; ಅಂಥ ಅನಂತವೀರ್ಯನಾದ ನಿನ್ನನ್ನು. ಹೀಗೆಯೇ ಅನಂತ ಬಾಹುವಾದ : ಲೆಕ್ಕವಿಲ್ಲದಷ್ಟು ತೋಳುಗಳು ಯಾವನಿಗಿರುವವೋ ಆ ನೀನು ಅನಂತಬಾಹು ; ಅಂಥ ಅನಂತಬಾಹುವಾದ ನಿನ್ನನ್ನು. ಶಶಿಸೂರ್ಯನೇತ್ರನಾದ : ಶಶಿಸೂರ್ಯರೇ ಯಾವನಿಗೆ ಕಣ್ಣುಗಳೋ ಆ ನೀನು ಶಶಿಸೂರ್ಯನೇತ್ರನು ; ಅಂಥ ಶಶಿಸೂರ್ಯನೇತ್ರನಾದ ನಿನ್ನನ್ನು, ಚಂದ್ರಸೂರ್ಯರೆಂಬ ಕಂಗಳುಳ್ಳ (ನಿನ್ನನ್ನು). ದೀಪ್ತಹುತಾಶವಕ್ತ್ರನಾದ : ಹೊತ್ತಿಕೊಂಡುರಿಯುತ್ತಿರುವ ಬೆಂಕಿಯಿದೆಯಲ್ಲ, ಅದು ಯಾವನಿಗೆ ಮುಖವೋ ಆ ನೀನು ದೀಪ್ತಹುತಾಶವಕ್ತ್ರನು ; ಅಂಥ ದೀಪ್ತಹುತಾಶವಕ್ತ್ರನಾದ ನಿನ್ನನ್ನು. ನಿನ್ನ ತೇಜಸ್ಸಿನಿಂದ ಈ ವಿಶ್ವವೆಲ್ಲವನ್ನೂ ಸುಡುತ್ತಿರುವ, (ಅದಕ್ಕೆ) ತಾಪವನ್ನುಂಟುಮಾಡುತ್ತಿರುವ (ನಿನ್ನನ್ನು), ನೋಡುತ್ತಲಿದೇನೆ.

ದ್ಯಾವಾಪೃಥಿವ್ಯೋರಿದಮನ್ತರಂ ಹಿ

ವ್ಯಾಪ್ತಂ ತ್ವಯೈಕೇನ ದಿಶಶ್ಚ ಸರ್ವಾಃ |

ದೃಷ್ಟ್ವಾದ್ಭೂತಂ ರೂಪಮಿದಂ ತವೋಗ್ರಂ

ಲೋಕತ್ರಯಂ ಪ್ರವ್ಯಥಿತಂ ಮಹಾತ್ಮನ್

||೨೦||

೨೦. ಸ್ವರ್ಗಲೋಕಭೂಲೋಕಗಳ ಈ ನಡುವಣ ಭಾಗವೂ ಎಲ್ಲಾ ದಿಕ್ಕುಗಳೂ ನಿನ್ನೊಬ್ಬನಿಂದಲೇ ವ್ಯಾಪ್ತವಾಗಿರುವವು. ಮಹಾತ್ಮನೆ, ಅದ್ಭುತವಾದ ನಿನ್ನ ಉಗ್ರವಾದ ಈ ರೂಪವನ್ನು ಕಂಡು ಲೋಕತ್ರಯವೂ ಪ್ರವ್ಯಥಿತವಾಗಿರುತ್ತದೆ.

(ಭಾಷ್ಯ)

೬೨೬. ದ್ಯಾವಾಪೃಥಿವ್ಯೋಃ ಇದಮ್ ಅನ್ತರಂ ಹಿ ಅನ್ತರಿಕ್ಷಂ ವ್ಯಾಪ್ತಂ ತ್ವಯಾ ಏಕೇನ ವಿಶ್ವರೂಪಧರೇಣ¹ | ದಿಶಶ್ಚ ಸರ್ವಾ ವ್ಯಾಪ್ತಾಃ | ದೃಷ್ಟ್ವಾದ್ಭೂತಂ ರೂಪಮ್ ಇದಂ ತವ ಉಗ್ರಂ ಕ್ರೂರಂ ಲೋಕಾನಾಂ ತ್ರಯಂ

1. 'ವ್ಯಾಪ್ತಂ ಹಿ ತ್ವಯಾ ವಿಶ್ವರೂಪಧರೇಣ ಏಕೇನ' ಮ|| ಮೈ||.

ಲೋಕತ್ರಯಂ ಪ್ರವ್ಯಥಿತಂ ಭೀತಂ ಪ್ರಚಲಿತಂ¹ ವಾ ಹೇ ಮಹಾತ್ಮನ್ ಅಕ್ಷುದ್ರ-
ಸ್ವಭಾವ ||೨೦||

(ಭಾಷ್ಯಾರ್ಥ)

ಸ್ವರ್ಗ ಮತ್ತು ಭೂಲೋಕ - ಇವುಗಳ ನಡುವೆ ಇರುವದಲ್ಲ, ಈ ಅಂತರಿಕ್ಷವು ವಿಶ್ವರೂಪಧರನಾದ ನಿನ್ನೊಬ್ಬನಿಂದಲೇ ವ್ಯಾಪ್ತವಾಗಿರುವದು, ಎಲ್ಲಾ ದಿಕ್ಕುಗಳೂ (ನಿನ್ನಿಂದಲೇ) ವ್ಯಾಪ್ತವಾಗಿರುವವು. ಎಲೈ ಮಹಾತ್ಮನೇ, ಅಲ್ಲವಾದ ಸ್ವಭಾವ ದವನಲ್ಲದ (ಭಗವಂತನೇ), ಈ ಅದ್ಭುತವಾದ ಆಶ್ಚರ್ಯವನ್ನುಂಟುಮಾಡುವ ನಿನ್ನ ಉಗ್ರವಾದ ಕ್ರೂರವಾದ ರೂಪವನ್ನು ಕಂಡು ನೋಡಿ ಲೋಕತ್ರಯವೂ ಮೂರು ಲೋಕವೂ ಪ್ರವ್ಯಥಿತವಾಗಿದೆ, ಹೆದರಿರುತ್ತದೆ, ಅಥವಾ ಚದರುತ್ತಿದೆ.²

(ಭಾಷ್ಯ)

೬೨೨. ಅಥ ಅಧುನಾ³ ಪುರಾ⁴ “ಯದ್ವಾ ಜಯೇಮ ಯದಿ ವಾ ನೋ ಜಯೇಯುಃ” (೨-೬) ಇತ್ಯರ್ಜುನಸ್ಯ ಯಃ ಸಂಶಯಃ ಆಸೀತ್ ತನ್ನಿರ್ಣಯಾಯ ಪಾಣ್ಡವಜಯಮ್⁵ ಐಕಾಂತಿಕಂ ದರ್ಶಯಾಮಿ ಇತಿ ಪ್ರವೃತ್ತೋ ಭಗವಾನ್ | ತಂ ಪಶ್ಯನ್ ಆಹ -

(ಭಾಷ್ಯಾರ್ಥ)

ಇನ್ನು ಈಗ, '(ನಾವು) ಗೆಲ್ಲುವೆವೋ ನಮ್ಮನ್ನೇ ಜಯಿಸುವರೋ' ಎಂದು (೨-೬) ಅರ್ಜುನನಿಗೆ ಹಿಂದೆ ಸಂಶಯವುಂಟಾಗಿತ್ತಷ್ಟೆ, ಅದನ್ನು (ಹೀಗೆಯೇ ಸರಿ) ಎಂದು ತೀರ್ಮಾನಮಾಡಿ ಪಾಂಡವರು ಗೆಲ್ಲುವರೆಂಬುದು ನಿಶ್ಚಯವೆಂಬುದನ್ನು ತೋರಿಸೋಣವೆಂದು ಭಗವಂತನು ಹೊರಟಿರುತ್ತಾನೆ. ಆತನನ್ನು ಕಂಡು (ಅರ್ಜುನನು) ಹೀಗೆಂದು ಹೇಳುತ್ತಿದಾನೆ :-

ಅಮೀ ಹಿ ತ್ವಾ ಸುರಸಂಘಾ ವಿಶನ್ತಿ

ಕೇಚಿದ್ ಭೀತಾಃ ಪ್ರಾಣ್ಣಾ ಲಯೋ ಗೃಣನ್ತಿ |

ಸ್ವಸ್ತೀತ್ಯುಕ್ತ್ವಾ ಮಹರ್ಷಿಸಿದ್ಧಸಂಘಾಃ

ಸ್ತುವನ್ತಿ ತ್ವಾಂ ಸ್ತುತಿಭಿಃ ಪುಷ್ಕಲಾಭಿಃ

||೨೧||

1. 'ಚಲಿತಂ' ಮ|| ಮೈ||. 2. ವ್ಯಥ್ - ಎಂಬ ಧಾತುವಿಗೆ ಚಲನ ಎಂಬರ್ಥವೂ ಇದೆ.

3. 'ಇದಾನೀಂ' ಮ|| ಮೈ||.

4. ಮ|| ಮೈ|| ಗಳಲ್ಲಿಲ್ಲ.

5. 'ವಿಜಯಂ' ಮ|| ಮೈ||.

೨೧. ಈ ಸುರಸಂಘಗಳು ನಿನ್ನನ್ನೇ ಹೊಗುತ್ತಿರುವವು. ಕೆಲವರು ಹೆದರಿ ಕೈಮುಗಿದುಕೊಂಡು ಸ್ತುತಿಸುತ್ತಿರುವರು. ಮಹರ್ಷಿಸಿದ್ಧಸಂಘಗಳು 'ಸ್ವಸ್ತಿ' ಎಂದು ಹೇಳುತ್ತಾ ನಿನ್ನನ್ನು ಪುಷ್ಕಲವಾದ ಸ್ತುತಿಗಳಿಂದ ಸ್ತುತಿಗೈಯುತ್ತಿರುವವು.

(ಭಾಷ್ಯ)

೬೨೮. ಕಿಂಚ ಅಮೀ ಹಿ ಯುದ್ಧಮಾನಾಃ ಯೋದ್ಧಾರಃ¹ ತ್ವಾ ತ್ವಾಂ² ಸುರಸಜ್ಞಾ ಯೇ ಅತ್ರ ಭೂಭಾರಾವತಾರಾಯ ಅವತೀರ್ಣಾಃ ವಸ್ವಾದಿದೇವಸಜ್ಞಾಃ ಮನುಷ್ಯ ಸಂಸ್ಥಾನಾಃ ತೇ ತ್ವಾಂ ವಿಶಂತಿ ಪ್ರವಿಶಂತೋ ದೃಶ್ಯಂತೇ | ತತ್ರ ಕೇಚಿತ್ ಭೀತಾಃ ಪ್ರಾಣ್ಜಲಯಃ ಸಂತಃ ಗೃಣಂತಿ ಸ್ತುವಂತಿ ತ್ವಾಮ್ ಅನ್ಯೇ³ ಪಲಾಯನೇಽಪಿ ಅಶಕ್ತಾಃ ಸಂತಃ | ಯುದ್ಧೇ ಪ್ರತ್ಯುಪಸ್ಥಿತೇ ಉತ್ಪಾತಾದಿನಿಮಿತ್ತಾನಿ ಉಪಲಕ್ಷ್ಯ⁴ 'ಸ್ವಸ್ತು ಜಗತಃ' ಇತಿ ಉಕ್ತ್ವಾ ಮಹರ್ಷಿಸಿದ್ಧಸಜ್ಞಾಃ ಮಹರ್ಷೀಣಾಂ ಸಿದ್ಧಾನಾಂ ಚ ಸಜ್ಞಾಃ ಸ್ತುವಂತಿ ತ್ವಾಂ ಸ್ತುತಿಭಿಃ ಪುಷ್ಕಲಾಭಿಃ ಸಂಪೂರ್ಣಾಭಿಃ ||೨೧||

(ಭಾಷ್ಯಾರ್ಥ)

ಮತ್ತು ಯುದ್ಧಮಾಡುತ್ತಿರುವ ಈ ಪಟುಭಟರಿರುವರಲ್ಲ, ಭೂಮಿಯ ಭಾರವನ್ನು ಇಳಿಸುವದಕ್ಕಾಗಿ ಯಾವ ಸುರಸಂಘಗಳು, ವಸುಗಳೇ ಮುಂತಾದ ದೇವತೆಗಳ ಗಣಗಳು, ಇಲ್ಲಿ ಮನುಷ್ಯರ ರೂಪದಲ್ಲಿ ಅವತರಿಸಿರುವರಲ್ಲ, (ಅವರು) (ತ್ವಾ = ತ್ವಾಂ) ನಿನ್ನನ್ನೇ ಹೊಗುತ್ತಿರುವರು, ನಿನ್ನನ್ನು ಒಳಹೊಗುತ್ತಿರುವದು ಕಂಡುಬರುತ್ತಿದೆ. ಅವರಲ್ಲಿ (ಇನ್ನೂ) ಕೆಲವರು ಹೆದರಿ ಕೈಮುಗಿದುಕೊಂಡು ಓಡಿಹೋಗುವದಕ್ಕೂ ಆಗದೆ, ನಿನ್ನನ್ನು ಸ್ತುತಿಸುತ್ತಿರುವರು, ಹೊಗಳುತ್ತಿರುವರು. ಯುದ್ಧವು ಮೊದಲಾಗಲು (ಉಂಟಾದ) ಉತ್ಪಾತಗಳೇ ಮುಂತಾದ⁵ (ಕೆಟ್ಟ) ಶಕುನಗಳನ್ನು ಕಂಡು 'ಜಗತ್ತಿಗೆ ಕಲ್ಯಾಣವಾಗಲಿ!' ಎನ್ನುತ್ತಾ ಮಹರ್ಷಿಸಿದ್ಧಸಂಘಗಳು

1. 'ಯೇ ಯೋದ್ಧಾರಃ' ಮ|| ಮೈ||.

2. 'ತ್ವಾಂ' ಎಂದೇ ಗೀತಾಪಾಠವೂ ಇದಕ್ಕೆ ಅನುಗುಣವಾಗಿ 'ತ್ವಾ' ಇಲ್ಲದ ಭಾಷ್ಯಪಾಠವೂ ಮ|| ಮೈ|| ಗಳಲ್ಲಿದೆ.

3. 'ತ್ವಾಮ್ ಅನ್ಯೇ' ಮ|| ಮೈ|| ಗಳಲ್ಲಿದೆ.

4. 'ಉಪಲಕ್ಷ್ಯ' ಮ||.

5. ಶಕುನಶಾಸ್ತ್ರದಲ್ಲಿ ಹೇಳಿದ ಅಪಶಕುನಗಳನ್ನು ಇಲ್ಲಿ ಮುಂತಾದ ಎಂಬ ಹೆಸರಿನಿಂದ ಹೇಳಿದೆ.

ಮಹರ್ಷಿಗಳ ಮತ್ತು ಸಿದ್ಧರ ಗುಂಪುಗಳು ಪುಷ್ಕಲವಾದ ಸಂಪೂರ್ಣವಾದ ಸ್ತುತಿಗಳಿಂದ ನಿನ್ನನ್ನು ಸ್ತುತಿಗೈಯುತ್ತಿರು ವವು.

ರುದ್ರಾದಿತ್ಯಾ ವಸವೋ ಯೇ ಚ ಸಾಧ್ಯಾ

ವಿಶ್ವೇಽಶ್ವಿನೌ ಮರುತಶ್ಚೋಷ್ಮಪಾಶ್ಚ |

ಗನ್ಧರ್ವಯಕ್ಷಾಸುರಸಿದ್ಧಸಂಘಾ

ವೀಕ್ಷಂತೇ ತ್ವಾಂ ವಿಸ್ಮಿತಾಶ್ಚೈವ ಸರ್ವೇ

||೨೨||

೨೨. ರುದ್ರಾದಿತ್ಯರು, ವಸುಗಳು ಮತ್ತು ಸಾಧ್ಯರಿದಾರಲ್ಲ (ಅವರು), ವಿಶ್ವರು, ಅಶ್ವಿನರು, ಮರುತ್ತುಗಳು, ಊಷ್ಮಪರು, ಗಂದರ್ವಯಕ್ಷಾಸುರ ಸಿದ್ಧಸಂಘಗಳು - ಎಲ್ಲರೂ ವಿಸ್ಮಿತರಾಗಿ ನಿನ್ನನ್ನು ನೋಡುತ್ತಿರುವರು.

(ಭಾಷ್ಯ)

೬೨೯. ಕಿಂಚ ಅನ್ಯತ್¹ | ರುದ್ರಾದಿತ್ಯಾಃ ವಸವಃ ಯೇ ಚ ಸಾಧ್ಯಾಃ | ರುದ್ರಾದಿಯೋ ಗಣಾಃ² | ವಿಶ್ವೇ (ವಿಶ್ವೇ) ದೇವಾಃ | ಅಶ್ವಿನೌ ಚ ದ್ವೌ ದೇವೌ³ | ಮರುತಶ್ಚ | ಊಷ್ಮಪಾಶ್ಚ ಪಿತರಃ | ಗನ್ಧರ್ವಯಕ್ಷಾಸುರಸಿದ್ಧಸಂಘಾಃ | ಗನ್ಧರ್ವಾ ಹಾಹಾಹೂಹೂಪ್ರಭೃತಯಃ | ಯಕ್ಷಾಃ ಕುಬೇರಪ್ರಭೃತಯಃ | ಅಸುರಾಃ ವಿರೋಚನ ಪ್ರಭೃತಯಃ | ಸಿದ್ಧಾಃ ಕಪಿಲಾದಯಃ | ತೇಷಾಂ ಸಂಘಾಃ ಗನ್ಧರ್ವಯಕ್ಷಾಸುರ ಸಿದ್ಧಸಂಘಾಃ⁴ ತೇ ವೀಕ್ಷಂತೇ ಪಶ್ಯಂತಿ ತ್ವಾಂ ವಿಸ್ಮಿತಾಃ ವಿಸ್ಮಯಮ್ ಆಪನ್ನಾಃ ಸಂತಃ ತ ಏವ ಸರ್ವೇ ||೨೨||

(ಭಾಷ್ಯಾರ್ಥ)

ಇನ್ನೂ ಬೇರೆ (ಕಾಣಿಸುತ್ತಿದೆ) : ರುದ್ರರು, ಆದಿತ್ಯರು, ವಸುಗಳು, ಸಾಧ್ಯರು - ಎಂಬವರಿದಾರಲ್ಲ (ಅವರು. ಇಲ್ಲಿ) ರುದ್ರರೇ ಮೊದಲಾದವರು ಗಣದೇವತೆಗಳು.

1. ವಾ|| ಮೈ|| ಗಳಲ್ಲಿಲ್ಲ.

2. ಮ|| ಮೈ|| ಗಳಲ್ಲಿ ಈ ವಾಕ್ಯವಿಲ್ಲ.

3. 'ವಿಶ್ವೇಽಶ್ವಿನೌ' ನಿ||, 'ವಿಶ್ವೇ ದೇವಾ ಅಶ್ವಿನೌ ಚ ದೇವೌ' ಮೈ|| ನಿ|| ವಾ|| ಅ||. ಇಲ್ಲಿ ಕೊಟ್ಟಿರುವುದು ಮ|| ಪಾಠ. ವಿಶ್ವೇ ದೇವಾಃ ಎಂದಿರಬೇಕು.

4. ಸಾಧ್ಯರು ಹನ್ನೆರಡು ಮಂದಿ : ಮನ, ಅನುಮಂತ್ರ, ಪ್ರಾಣ, ನರ, ನಾರಾಯಣ, ವೃತ್ತಿ, ತಪ, ಹಯ, ಹಂಸ, ಧರ್ಮ, ವಿಭು, ಪ್ರಭು (ಸ್ಕಾಂ. ಪು. ೧೮ -೧೮). ಇತರರು ಸಾಧ್ಯಾ ಎಂಬ ದಕ್ಷನ ಮಗಳ ಮಕ್ಕಳು. (ಮತ್ಸ್ಯ. ಪು. ೫-೧೨).

ವಿಶ್ವರು ಎಂದರೆ ವಿಶ್ವೇದೇವತೆಗಳು.¹ ಅಶ್ವಿನರು, (ಅಶ್ವಿನೀ)ದೇವತೆಗಳಿಬ್ಬರು² ಮತ್ತು ಮರುತ್ತುಗಳು ಊಷ್ಮಪರೆಂಬ ಪಿತೃಗಳು³ ; ಗಂಧರ್ವಯಕ್ಷಾಸುರಸಿದ್ಧ ಸಂಘಗಳು : ಹಾಹಾಹೂಹೂ ಮೊದಲಾದವರು ಗಂಧರ್ವರು, ಕುಬೇರನೇ ಮೊದಲಾದವನು ಯಕ್ಷರು, ವಿರೋಚನನೇ ಮೊದಲಾದವರು ಅಸುರರು, ಕಪಿಲನೇ ಮೊದಲಾದವರು ಸಿದ್ಧರು ; ಇವರ ಗುಂಪುಗಳನ್ನು ಗಂಧರ್ವಯಕ್ಷಾಸುರಸಿದ್ಧ ಸಂಘಗಳು (ಎಂದಿದೆ). ಆ (ಸಂಘಗಳು) ನಿನ್ನನ್ನು ವಿಸ್ಮಿತರಾಗಿ ಬೆರಗಾದವರಾಗಿ ನೋಡುತ್ತಿರುವರು ನಿಟ್ಟಿಸುತ್ತಿರುವರು ; ಅವರೆಲ್ಲರೂ (ನೋಡುತ್ತಿರುವರು).

ರೂಪಂ ಮಹತ್ತೇ ಬಹುವಕ್ತ್ರನೇತ್ರಂ

ಮಹಾಬಾಹೋ ಬಹುಬಾಹೂರುಪಾದಮ್ |

ಬಹೂದರಂ ಬಹುದಂಷ್ಟ್ರಾಕರಾಲಂ

ದೃಷ್ಟ್ವಾ ಲೋಕಾಃ ಪ್ರವ್ಯಥಿತಾಸ್ತಥಾಹಮ್ ||೨೩||

೨೩. ಮಹಾಬಾಹುವೆ, ಬಹುವಕ್ತ್ರನೇತ್ರಗಳುಳ್ಳ, ಬಹುಬಾಹೂರು ಪಾದಗಳುಳ್ಳ, ಬಹೂದರಗಳುಳ್ಳ, ಬಹುದಂಷ್ಟ್ರಾಕರಾಲವಾಗಿರುವ ನಿನ್ನ ಮಹಾರೂಪವನ್ನು ಕಂಡು ಲೋಕಗಳೂ ನಾನೂ ಪ್ರವ್ಯಥಿತರಾಗಿದೆವೆ.

(ಭಾಷ್ಯ)

೬೮೦. ಯಸ್ಮಾತ್ ರೂಪಂ ಮಹತ್ ಅತಿಪ್ರಮಾಣಂ ತೇ ತವ ಬಹುವಕ್ತ್ರ ನೇತ್ರಮ್ | ಬಹೂನಿ ವಕ್ತ್ರಾಣಿ ಮುಖಾನಿ ನೇತ್ರಾಣಿ ಚಕ್ಷುಷಿ ಚ ಯಸ್ಮಿನ್ ತದ್ ರೂಪಂ ಬಹುವಕ್ತ್ರನೇತ್ರಮ್ | ಹೇ ಮಹಾಬಾಹೋ | ಬಹುಬಾಹೂರುಪಾದಮ್ | ಬಹವಃ ಬಾಹವಃ ಊರವಃ ಪಾದಾಶ್ಚ ಯಸ್ಮಿನ್ ರೂಪೇ ತದ್ ಬಹುಬಾಹೂರು

1. ವಿಶ್ವಾ ಎಂಬ ದಕ್ಷಿಣೈಯ ಮಕ್ಕಳು ಹತ್ತುಮಂದಿ : ಕೃತು, ದಕ್ಷ, ವಸು, ಸತ್ಯ, ಕಾಲ, ಕಾಮ, ಧುರಿ, ಲೋಚನ, ಆದ್ರವ, ಪುರೂರವ (ಸ್ಯಾಂ. ಪು. ೧೮-೧೪).

2. ಸೂರ್ಯನ ಹೆಂಡತಿಯಾದ ಸಂಜ್ಞಾದೇವಿಯ ಮಕ್ಕಳಾದ (ಆದಿ. ಪ. ೬೬-೩೫) ನಾಸತ್ಯ, ದಸ್ಯ (ಹ. ವಂ. ೧-೯-೫೫) ಎಂಬ ದೇವವೈದ್ಯರು.

3. ಮನುವಿನ ಮಕ್ಕಳಾದ ಮರೀಚ್ಯಾದಿಋಷಿಗಳ ಮಕ್ಕಳು ಪಿತೃಗಣಗಳು. ಸೋಮಸದರು ಸಾಧ್ಯರಿಗೆ ; ಅಗ್ನಿಷ್ಟಾತ್ತರು ದೇವತೆಗಳಿಗೆ ; ಬರ್ಹಿಷದರು ದೈತ್ಯದಾನವಾದಿಗಳಿಗೆ ; ಸೋಮಪರು, ಹವಿರ್ಭುಜರು, ಆಜ್ಯಪರು, ಸುಕಾಲಿಗಳು - ಇವರು ಬ್ರಾಹ್ಮಣಾದಿಮನುಷ್ಯರಿಗೆ ಪಿತೃಗಳು (ಮನು. ೩ - ೧೯೪ರಿಂದ ೧೯೭). ಬಿಸಿಯೂಟದಲ್ಲಿ ಇವರಿಗೆ ಮೆಚ್ಚಿಗೆ ಇರುವದರಿಂದ ಇವರನ್ನು ಊಷ್ಮಪರು ಎಂದಿದೆ.

ಪಾದಮ್ | ಕಿಂಚಿ ಬಹೂದರಮ್ | ಬಹೂನಿ ಉದರಾಣಿ ಯಸ್ಮಿನ್ ಇತಿ¹ ಬಹೂ
ದರಮ್ | ಬಹುದಂಷ್ಠ್ರಾಕರಾಲಂ ಬಹ್ವೀಭಿಃ ದಂಷ್ಠ್ರಾಭಿಃ ಕರಾಲಂ ವಿಕೃತಂ² ತದ್
ಬಹುದಂಷ್ಠ್ರಾಕರಾಲಮ್ | ದೃಷ್ಟ್ವಾ ರೂಪಮ್ ಈದೃಶಂ ಲೋಕಾಃ ಲೌಕಿಕಾಃ
ಪ್ರಾಣಿನಃ ಪ್ರವೃಥಿತಾಃ ಪ್ರಚಲಿತಾಃ ಭಯೇನ | ತಥಾ ಅಹಮಪಿ ||೨೩||

(ಭಾಷ್ಯಾರ್ಥ)

ಏಕೆಂದರೆ ಎಲೈ ಮಹಾಬಾಹುವೆ, (ತೇ - ತವ) ನಿನ್ನ ಮಹಾರೂಪವನ್ನು
ಬಲುದೊಡ್ಡದಾದ ಪ್ರಮಾಣದ (ರೂಪವನ್ನು) ; ಬಹುವಕ್ತ್ರನೇತ್ರಗಳುಳ್ಳ : ಬಹಳ
ವಕ್ತ್ರಗಳು ಎಂದರೆ ಮುಖಗಳೂ ನೇತ್ರಗಳೂ ಎಂದರೆ ಕಣ್ಣುಗಳೂ ಯಾವದರಲ್ಲಿರು
ವವೋ ಆ ರೂಪವು ಬಹುವಕ್ತ್ರನೇತ್ರವು ; (ಅಂಥ) ಬಹುಬಾಹೂರುಪಾದಗಳುಳ್ಳ :
ಬಹಳ ತೋಳುಗಳೂ ತೊಡೆಗಳೂ ಹೆಜ್ಜೆಗಳೂ ಯಾವ (ರೂಪ)ದಲ್ಲಿರುವವೋ ಅದು
ಬಹುಬಾಹೂರುಪಾದವು, (ಅಂಥ) ; ಮತ್ತು ಬಹೂದರಗಳುಳ್ಳ : ಬಹಳ ಹೊಟ್ಟೆ
ಗಳು ಯಾವದರಲ್ಲಿರುವವೋ ಅದು ಬಹೂದರವು, (ಅಂಥ) ; ಬಹುದಂಷ್ಠ್ರಾ
ಕರಾಲವಾಗಿರುವ : ಬಹಳ ಕೋರದಾಡೆಗಳಿಂದ ಕರಾಲವಾಗಿರುವ, ವಿಕಾರವಾಗಿರು
ವದಲ್ಲ, ಅದು ಬಹುದಂಷ್ಠ್ರಾಕರಾಲವು ; ಇಂಥ ರೂಪವನ್ನು ನೋಡಿ ಲೋಕಗಳು
ಎಂದರೆ ಲೋಕದಲ್ಲಿರುವ ಪ್ರಾಣಿಗಳು ಬಹಳವಾಗಿ ಪ್ರವೃಥಿತರಾಗಿರುವರು,
ಭಯದಿಂದ ನಡುಗುತ್ತಿರುವರು ; ನಾನೂ ಹಾಗೆಯೇ (ಹೆದರಿ ನಡುಗುತ್ತಿದ್ದೇನೆ).

(ಭಾಷ್ಯ)

೬೮೧. ತತ್ರ ಇದಂ ಕಾರಣಮ್ -

(ಭಾಷ್ಯಾರ್ಥ)

ಇದಕ್ಕೆ ಕಾರಣವೇನೆಂದರೆ :-

ನಭಃಸ್ಪೃಶಂ ದೀಪ್ತಮನೇಕವರ್ಣಂ

ವ್ಯಾತ್ಮಾನನಂ ದೀಪ್ತವಿಶಾಲನೇತ್ರಮ್ |

ದೃಷ್ಟ್ವಾ ಹಿ ತ್ವಾಂ ಪ್ರವೃಥಿತಾನ್ತರಾತ್ಮಾ

ಧೃತಿಂ ನ ವಿನ್ದಾಮಿ ಶಮಂ ಚ ವಿಷ್ಣೋ

||೨೪||

1. 'ತತ್' ಎಂದಿರಬೇಕಾಗಿತ್ತೆಂದು ತೋರುವದು.

2. 'ಯತ್' ಎಂಬ ಮಾತು ಇಲ್ಲಿರಬೇಕು, ಅಥವಾ ಅಧ್ಯಾಹೃತವಾಗಿದೆ.

೨೪. ಎಲೈ ವಿಷ್ಣುವೆ, ನಭಃಸ್ಪರ್ಶಿಯಾಗಿ ದೀಪ್ತನಾಗಿ ಅನೇಕ ವರ್ಣ ನಾಗಿರುವ ವ್ಯಾತ್ಮಾನನನಾದ ದೀಪ್ತವಿಶಾಲನೇತ್ರನಾದ ನಿನ್ನನ್ನು ಕಂಡು ಪ್ರವ್ಯಥಿತಾಂತರಾತ್ಮನಾಗಿರುವೆನು ; ಧೃತಿಯನ್ನೂ ಶಮವನ್ನೂ ಪಡೆಯದೆ ಇರುವೆನು.

(ಭಾಷ್ಯ)

೬೮೨. ನಭಃಸ್ಪರ್ಶಂ ದ್ಯುಸ್ಪರ್ಶಮ್¹ ಇತ್ಯರ್ಥಃ | ದೀಪ್ತಂ ಪ್ರಜ್ವಲಿತಮ್² | ಅನೇಕವರ್ಣಮ್ | ಅನೇಕೇ ವರ್ಣಾಃ ಭಯಂಕರಾಃ ನಾನಾಸಂಸ್ಥಾನಾಃ ಯಸ್ಮಿನ್ ತ್ವಯಿ ತಂ ತ್ವಾಮ್ ಅನೇಕವರ್ಣಮ್ | ವ್ಯಾತ್ಮಾನನಮ್ | ವ್ಯಾತ್ಮಾನಿ ವಿವೃತಾನಿ ಆನನಾನಿ ಮುಖಾನಿ ಯಸ್ಮಿನ್ ತ್ವಯಿ ತಂ ತ್ವಾಂ ವ್ಯಾತ್ಮಾನನಮ್ | ದೀಪ್ತವಿಶಾಲನೇತ್ರಮ್ | ದೀಪ್ತಾನಿ ಪ್ರಜ್ವಲಿತಾನಿ ವಿಶಾಲಾನಿ ವಿಸ್ತೀರ್ಣಾನಿ ನೇತ್ರಾಣಿ ಯಸ್ಮಿನ್ ತ್ವಯಿ ತಂ ತ್ವಾಂ ದೀಪ್ತವಿಶಾಲನೇತ್ರಮ್ | ದೃಷ್ಟ್ವಾ ಹಿ ತ್ವಾಂ ಪ್ರವ್ಯಥಿತಾಂತರಾತ್ಮಾ ಪ್ರವ್ಯಥಿತಃ ಪ್ರಭೀತಃ ಅಂತರಾತ್ಮಾ ಮನಃ ಯಸ್ಯ ಮಮ ಸೋಽಹಂ ಪ್ರವ್ಯಥಿತಾಂತರಾತ್ಮಾ ಸ್ಥಿಂ ಧೃತಿಂ ಧೈರ್ಯಂ ನ ವಿನ್ದಾಮಿ ನ ಲಭೇ³ | ಶಮಂ ಚ ಉಪಶಮನಂ ಮನ ಸ್ತುಷ್ಟಿಮ್ | ಹೇ ವಿಷ್ಣೋ ||೨೪||

(ಭಾಷ್ಯಾರ್ಥ)

ನಭಃಸ್ಪರ್ಶಿಯಾದ ಎಂದರೆ ಅಂತರಿಕ್ಷವನ್ನು ಮುಟ್ಟುವ ಎಂದರ್ಥ. ದೀಪ್ತವಾದ ಹೊಳೆಹೊಳೆಯುವ ; ಅನೇಕವರ್ಣವಾದ : ಅನೇಕವಾದ ವರ್ಣಗಳು ಎಂದರೆ ಭಯಂಕರವಾದ ಬಗೆಬಗೆಯ ಆಕಾರಗಳು ಯಾವ ನಿನ್ನಲ್ಲಿರುವವೋ ಅಂಥ ಅನೇಕವರ್ಣನಾದ ನಿನ್ನನ್ನು ; ವ್ಯಾತ್ಮಾನನನಾದ : ವ್ಯಾತ್ಮವಾದ ತೆರೆದುಕೊಂಡಿರುವ ಆನನಗಳು ಎಂದರೆ ಮುಖಗಳು ಯಾವ ನಿನ್ನಲ್ಲಿರುವವೋ ಅಂಥ ವ್ಯಾತ್ಮಾನನನಾದ ನಿನ್ನನ್ನು ; ದೀಪ್ತವಿಶಾಲನೇತ್ರನಾದ : ದೀಪ್ತವಾದ ಎಂದರೆ ಥಳಥಳಿಸುವ ವಿಶಾಲವಾದ ಅರಳಿಕೊಂಡಿರುವ ನೇತ್ರಗಳು ಯಾವ ನಿನ್ನಲ್ಲಿರುವವೋ ಅಂಥ ದೀಪ್ತವಿಶಾಲ ನೇತ್ರನಾದ ನಿನ್ನನ್ನು. ಎಲೈ ವಿಷ್ಣುವೆ, (ಇಂಥ) ನಿನ್ನನ್ನು ಕಂಡು ಪ್ರವ್ಯಥಿತಾಂತರಾತ್ಮ ನಾಗಿರುವೆನು ; ಪ್ರವ್ಯಥಿತವಾದ ಎಂದರೆ ಬಹಳವಾಗಿ ಹೆದರಿರುವ ಅಂತರಾತ್ಮವು ಎಂದರೆ ಮನಸ್ಸು ಯಾವ ನನಗಿರುವದೋ ಅಂಥ ನಾನು ಪ್ರವ್ಯಥಿತಾಂತರಾತ್ಮ

1. 'ದ್ಯುಸ್ಪರ್ಶಮ್' ಮ||

2. 'ಜ್ವಲಿತಂ' ಎಂದೇ ನಿ|| ಮೈ|| ವಾ|| ಗು||

3. 'ಧೃತಿಂ ನ ವಿನ್ದಾಮಿ ಧೈರ್ಯಂ ನ ಲಭೇ' ಮ||

ನಾಗಿರುವೆನು. ಧೃತಿಯನ್ನು ಎಂದರೆ ಧೈರ್ಯವನ್ನೂ ಪಡೆಯದೆ ಇರುವೆನು, ಹೊಂದದೆ ಇರುವೆನು. ಶಮವನ್ನೂ ಎಂದರೆ ಉಪಶಾಂತಿಯನ್ನೂ ಮನಸ್ತುಷ್ಟಿಯನ್ನೂ (ಪಡೆಯದೆ ಇರುವೆನು).

ದಂಷ್ಠ್ರಾಕರಾಲಾನಿ ಚ ತೇ ಮುಖಾನಿ

ದೃಷ್ಟ್ವೈವ ಕಾಲಾನಲಸಂನಿಭಾನಿ |

ದಿಶೋ ನ ಜಾನೇ ನ ಲಭೇ ಚ ಶರ್ಮ

ಪ್ರಸೀದ ದೇವೇಶ ಜಗನ್ನಿವಾಸ

||೨೫||

೨೫. ದಂಷ್ಠ್ರಾಕರಾಲವಾಗಿ ಕಾಲಾನಲಸಂನಿಭವಾಗಿರುವ ನಿನ್ನ ಮುಖಗಳನ್ನು ನೋಡಿಯೇ ದಿಕ್ಕುಗಳನ್ನು ಕಾಣದೆ ಇರುವೆನು, ಶರ್ಮವನ್ನೂ ಪಡೆಯದೆ ಇರುವೆನು. ದೇವೇಶನೆ, ಜಗನ್ನಿವಾಸನೆ, ಪ್ರಸನ್ನನಾಗು.

(ಭಾಷ್ಯ)

೬೮೩. ಕಸ್ಮಾತ್ ? ದಂಷ್ಠ್ರಾಕರಾಲಾನಿ ದಂಷ್ಠ್ರಾಭಿಃ ಕರಾಲಾನಿ ವಿಕೃತಾನಿ ತೇ ತವ ಮುಖಾನಿ ದೃಷ್ಟ್ವೈವ ಉಪಲಭ್ಯ ! ಕಾಲಾನಲಸಂನಿಭಾನಿ ಪ್ರಲಯಕಾಲೇ ಲೋಕಾನಾಂ ದಾಹಕಃ ಅಗ್ನಿಃ ಕಾಲಾನಲಃ | ತತ್ಸಂನಿಭಾನಿ¹ ಕಾಲಾನಲಸದೃಶಾನಿ ದೃಷ್ಟ್ವಾ ಇತ್ಯೇತತ್ | ದಿಶಃ ಪೂರ್ವಾಪರವಿವೇಕೇನ ನ ಜಾನೇ ದಿಜ್ಞೂಷೋ ಜಾತೋಽಸ್ಮಿ | ಅತಃ ನ ಲಭೇ ಚ ನ ಉಪಲಭೇ ಚ ಶರ್ಮ ಸುಖಮ್ | ಅತಃ ಪ್ರಸೀದ ಪ್ರಸನ್ನೋ ಭವ ಹೇ ದೇವೇಶ, ಜಗನ್ನಿವಾಸ ||೨೫||

(ಭಾಷ್ಯಾರ್ಥ)

ಏಕೆಂದರೆ ದಂಷ್ಠ್ರಾಕರಾಲವಾದ, ಕೋರದಾಡೆಗಳಿಂದ ಕರಾಲವಾಗಿರುವ ವಿಕೃತವಾಗಿರುವ (ತೇ = ತವ) ನಿನ್ನ ಮುಖಗಳನ್ನು ನೋಡಿಯೇ ಕಂಡೇ, ಕಾಲಾನಲ ಸಂನಿಭವಾದ : ಪ್ರಲಯಕಾಲದಲ್ಲಿ ಲೋಕಗಳನ್ನು ಸುಡುವ ಬೆಂಕಿಯು ಕಾಲಾನಲವು ; ಅದರ ಸಂನಿಭವಾಗಿರುವ, ಕಾಲಾನಲನಂತೆ ಇರುವ (ಮುಖಗಳನ್ನು) ನೋಡಿ ಎಂದಭಿಪ್ರಾಯ. ದಿಕ್ಕುಗಳನ್ನು ಇದು ಪೂರ್ವ, ಇದು ಪಶ್ಚಿಮ - ಎಂದು ವಿಂಗಡಿಸಿ ಅರಿಯದೆ ದಿಜ್ಞೂಷನಾಗಿರುವೆನು. ಆದ್ದರಿಂದ ಶರ್ಮವನ್ನು ಸುಖವನ್ನು ಪಡೆಯದೆ

1. 'ತತ್ಸದೃಶಾನಿ ಕಾಲಾನಲಸಂನಿಭಾನಿ ಮುಖಾನಿ' ಮ|| ಮೈ|| ; 'ತತ್ಸಂನಿಭಾನಿ ಕಾಲಾನಲಸದೃಶಾನಿ ಇತ್ಯೇತತ್' ಗು|| ; 'ತತ್ಸದೃಶಾನಿ ಕಾಲಾನಲಸಂನಿಭಾನಿ ಮುಖಾನಿ ದೃಷ್ಟ್ವಾ ಇತ್ಯೇತತ್' ವಾ|| ಅ|| ; ಇಲ್ಲಿ ಕೊಟ್ಟಿರುವುದು ನಿ|| ಪಾಠ.

ಇರುವೆನು, ಹೊಂದದೆ ಇರುವೆನು. ಆದಕಾರಣ, ಎಲೈ ದೇವೇಶನೇ, ಜಗನ್ನಿವಾಸನೇ, 'ಪ್ರಸೀದ' (ನನ್ನಲ್ಲಿ) ಪ್ರಸನ್ನನಾಗು.

(ಭಾಷ್ಯ)

೬೮೪. ಯೇಭ್ಯಃ ಮಮ ಪರಾಜಯಶಙ್ಕಾ¹ ಯಾ² ಆಸೀತ್, ಸಾ ಚ ಅಪಗತಾ | ಯತಃ -

(ಭಾಷ್ಯಾರ್ಥ)

ಯಾರಿಂದ ಸೋಲಾದೀತೆಂದು ನನಗೆ ಯಾವ ಶಂಕೆಯುಂಟಾಗಿತ್ತೋ ಅದೂ ಹೋಯಿತು. ಏಕೆಂದರೆ -

ಅಮೀ ಚ ತ್ವಾಂ ಧೃತರಾಷ್ಟ್ರಸ್ಯ ಪುತ್ರಾಃ

ಸರ್ವೇ ಸಹೈವಾವನಿಪಾಲಸಚ್ಛೈಃ |

ಭೀಷ್ಮೋ ದ್ರೋಣಃ ಸೂತಪುತ್ರಸ್ತಥಾಸೌ

ಸಹಾಸ್ಮದೀಯೈರಪಿ ಯೋಧಮುಖ್ಯೈಃ

||೨೬||

ವಕ್ತ್ರಾಣಿ ತೇ ತ್ವರಮಾಣಾ ವಿಶನ್ತಿ

ದಂಷ್ಟ್ರಾಕರಾಲಾನಿ ಭಯಾನಕಾನಿ |

ಕೇಚಿದ್ವಿಲಗ್ನಾ ದಶನಾನ್ತರೇಷು

ಸಂದೃಶ್ಯಂತೇ ಚೂರ್ಣಿತೈರುತ್ತಮಾಜ್ಞೈಃ

||೨೭||

೨೬-೨೭. ಮತ್ತು ಅವನಿಪಾಲಸಂಘಗಳಿಂದೊಡಗೂಡಿರುವ ಈ ಧೃತರಾಷ್ಟ್ರನ ಮಕ್ಕಳೆಲ್ಲರೂ - ಭೀಷ್ಮನು, ದ್ರೋಣನು, ಮತ್ತು ಈ ಸೂತಪುತ್ರನು - (ಇವರು) ನಮ್ಮವರೇ ಆದ ಯೋಧಮುಖ್ಯರನ್ನೂ ಒಡಗೂಡಿ, ಕೋರಿದಾಡೆಗಳಿಂದ ವಿಕಾರವಾಗಿ ಭಯಂಕರವಾಗಿರುವ ನಿನ್ನ ಮುಖಗಳನ್ನು ತ್ವರಮಾಡುತ್ತಾ ಹೊಗುತ್ತಿರುವರು. ಕೆಲವರು ಹಲ್ಲುಸಂದುಗಳಲ್ಲಿ ಸಿಕ್ಕಿಕೊಂಡು ಚೂರ್ಣಿತವಾದ ಉತ್ತಮಾಂಗಗಳೊಡನೆ ಕಾಣಬರುತ್ತಿರುವರು.

1. 'ಪರಾಜಯಾಶಙ್ಕಾ' ವಾ|| ಅ||.

2. ಈ ಮಾತು ಮ|| ಮೈ|| ವಾ|| ಗಳಲ್ಲಿ ಮಾತ್ರವಿದೆ. ಯೇಭ್ಯಃ ಎಂಬುದರ ಬದಲು 'ಏಭ್ಯಃ' ಎಂದಿದ್ದರೆ ಸರಿಯಾಗಿರುತ್ತಿತ್ತು. 'ಪ್ರಾಕ್ ಆಸೀತ್' ಎಂಬ ಪಾಠವೂ ಉಂಟು.

(ಭಾಷ್ಯ)

೬೮೫. ಅಮೀ ಚ ತ್ವಾಂ ಧೃತರಾಷ್ಟ್ರಸ್ಯ ಪುತ್ರಾಃ ದುರ್ಯೋಧನಪ್ರಭೃತಯಃ 'ತ್ವರಮಾಣಾ ವಿಶನ್ತಿ' ಇತಿ ವ್ಯವಹಿತೇನ ಸಂಬಂಧಃ | ಸರ್ವೇ ಸಹ್ಯವ ಸಹಿತಾಃ¹ ಅವನಿಪಾಲಸಜ್ಞಃ | ಅವನಿಂ ಪೃಥ್ವೀಂ ಪಾಲಯನ್ತಿ ಇತಿ ಅವನಿಪಾಲಾಃ ತೇಷಾಂ ಸಜ್ಞಃ | ಕಿಂಚ ಭೀಷ್ಮಃ ದ್ರೋಣಃ ಸೂತಪುತ್ರಃ ಕರ್ಣಃ ತಥಾ ಅಸೌ ಸಹ ಅಸ್ಮದೀಯೈರಪಿ ಧೃಷ್ಟದ್ಯುಮ್ನಪ್ರಭೃತಿಭಿಃ ಯೋಧಮುಖ್ಯೈಃ ಯೋಧಾನಾಂ ಮುಖ್ಯೈಃ² ಪ್ರಧಾನೈಃ ಸಹ ||೨೬|| ಕಿಂಚ ವಕ್ತ್ರಾಣಿ ಮುಖಾನಿ ತೇ ತವ ತ್ವರಮಾಣಾಃ ತ್ವರಾಯುಕ್ತಾಃ ಸಂತಃ ವಿಶನ್ತಿ | ಕಿಂವಿಶಿಷ್ಟಾನಿ ಮುಖಾನಿ³ ? ದಂಷ್ಟ್ರಾಕರಾಲಾನಿ ಭಯಾನಕಾನಿ ಭಯಂಕರಾಣಿ | ಕಿಂಚ ಕೇಚಿತ್ ಮುಖಾನಿ ಪ್ರವಿಷ್ಟಾನಾಂ ಮಧ್ಯೇ ವಿಲಗ್ನಾಃ ದಶನಾಂತರೇಷು ಮಾಂಸಮಿವ ಭಕ್ಷಿತಂ ಸಂದೃಶ್ಯಂತೇ ಉಪಲಭ್ಯಂತೇ ಚೂರ್ಣತೈಃ ಚೂರ್ಣೇಕೃತೈಃ ಉತ್ತಮಾಜ್ಞೈಃ ಶಿರೋಭಿಃ ||೨೭||

(ಭಾಷಾರ್ಥ)

ಮತ್ತು ಈ ಧೃತರಾಷ್ಟ್ರನ ಮಕ್ಕಳು. ದುರ್ಯೋಧನನೇ ಮೊದಲಾದವರು, ನಿನ್ನನ್ನೂ 'ತ್ವರಮಾಡುತ್ತಾ ಹೊಗುತ್ತಿರುವರು' ಎಂದು (ಮುಂದಿನ ಶ್ಲೋಕದಲ್ಲಿ) ದೂರವಾಗಿರುವ (ಮಾತಿಗೆ) ಸಂಬಂಧಿಸಿಕೊಳ್ಳಬೇಕು. ಎಲ್ಲರೂ ಅವನಿಪಾಲ ಸಂಘಗಳೊಡನೆ ಜೊತೆಯಲ್ಲಿಯೇ - ಅವನಿಯನ್ನು ಎಂದರೆ ಭೂಮಿಯನ್ನು ಕಾಪಾಡುವದರಿಂದ ಅವನಿಪಾಲರು ; ಅವರ ಗುಂಪುಗಳೊಡನೆ (ಸೇರಿಕೊಂಡೇ ಹೊಗುತ್ತಿರುವರು). ಮತ್ತು ಭೀಷ್ಮನು, ದ್ರೋಣನು, ಹಾಗೂ ಈ ಸೂತಪುತ್ರನು, ಕರ್ಣನು ನಮ್ಮವರಾದ ಧೃಷ್ಟದ್ಯುಮ್ನನೇ ಮೊದಲಾದ ಯೋಧಮುಖ್ಯರೊಡನೆ, ಯೋಧರುಗಳಲ್ಲಿ ಮುಖ್ಯರು, ಪ್ರಧಾನರಾದವರೊಡನೆ - (ಎಂದರ್ಥ) ||೨೬|| ಮತ್ತು (ತೇ - ತವ) ನಿನ್ನ ವಕ್ತ್ರಗಳನ್ನು ಮುಖಗಳನ್ನು ತ್ವರಮಾಡುತ್ತಾ ಅವಸರದಿಂದ ಕೂಡಿದವರಾಗಿ ಹೊಗುತ್ತಿರುವರು. ಎಂಥ ಬಾಯಿಗಳನ್ನು ? ಎಂದರೆ ಕೋರೆದಾಡೆಗಳಿಂದ ವಿಕಾರವಾಗಿ ಭಯಾನಕವಾಗಿರುವ, ಭಯಂಕರವಾಗಿರುವ (ಬಾಯಿಗಳನ್ನು ಹೊಗುತ್ತಿರುವರು). ಮತ್ತು ಬಾಯಿಗಳನ್ನು ಹೊಕ್ಕವರೊಳಗೆ ಕೆಲವರು ಹಲ್ಲು ಸಂದುಗಳಲ್ಲಿ ಅಗಿದ ಮಾಂಸದಂತೆ ಸಿಕ್ಕಿಕೊಂಡು ಚೂರ್ಣತವಾದ ಪುಡಿಪುಡಿಯಾಗಿ ಮಾಡಿದ ತಲೆಗಳುಳ್ಳವರಾಗಿ ಕಾಣಿಸಿಕೊಳ್ಳುತ್ತಿರುವರು, ತೋರುತ್ತಿರುವರು.

1. 'ಸಂಹತಾಃ' ನಿ|| ಗು||.

2. ಈ ಎರಡು ಮಾತುಗಳು ಮ|| ಮೈ|| ಗಳಲ್ಲಿಲ್ಲ.

3. ಮ|| ಮೈ|| ಗಳಲ್ಲಿಲ್ಲ.

(ಭಾಷ್ಯ)

೬೮೬. ಕಥಂ ಪ್ರವಿಶಂತಿ¹ ಮುಖಾನಿ ಇತಿ ? ಆಹ -

(ಭಾಷ್ಯಾರ್ಥ)

ಬಾಯಿಗಳನ್ನು ಹೇಗೆ ಹೊಗುತ್ತಿರುವರು ? ಎಂದರೆ ಹೇಳುತ್ತಾನೆ :-

ಯಥಾ ನದೀನಾಂ ಬಹವೋಽಮ್ಭುವೇಗಾಃ

ಸಮುದ್ರಮೇವಾಭಿಮುಖಾ ದ್ರವಂತಿ |

ತಥಾ ತವಾಮೀ ನರಲೋಕವೀರಾ

ವಿಶಂತಿ ವಕ್ತ್ರಾಣ್ಯಭಿವಿಜ್ವಲಂತಿ

||೨೮||

೨೮. ಹೇಗೆ ನದಿಗಳ ಬಹಳವಾದ ಅಂಬುವೇಗಗಳು ಸಮುದ್ರಕ್ಕೆ ಅಭಿಮುಖವಾಗಿ ಓಡುತ್ತಿರುವವೋ ಹಾಗೆ ಈ ನರಲೋಕವೀರರು ನಿನ್ನ ಉರಿಯುತ್ತಿರುವ ಬಾಯಿಗಳೊಳಕ್ಕೆ ಹೊಗುತ್ತಿರುವರು.

(ಭಾಷ್ಯ)

೬೮೭. ಯಥಾ ನದೀನಾಂ ಸ್ರವಂತೀನಾಂ ಬಹವಃ ಅನೇಕೇ ಅಮ್ಭುನಾಂ ವೇಗಾಃ ಅಮ್ಭುವೇಗಾಃ ತ್ವರಾವಿಶೇಷಾಃ ಸಮುದ್ರಮೇವ ಅಭಿಮುಖಾಃ ಪ್ರತಿಮುಖಾಃ ದ್ರವಂತಿ ಪ್ರವಿಶಂತಿ ತಥಾ ತದ್ವತ್ ತವ ಅಮೀ ಭೀಷ್ಮಾದಯಃ ನರಲೋಕವೀರಾಃ ಮನುಷ್ಯ ಲೋಕೇ ಶೂರಾಃ² ವಿಶಂತಿ ವಕ್ತ್ರಾಣಿ ಅಭಿವಿಜ್ವಲಂತಿ ಪ್ರಕಾಶಮಾನಾನಿ ||೨೮||

(ಭಾಷ್ಯಾರ್ಥ)

ಹೇಗೆ ಹರಿಯುತ್ತಿರುವ ನದಿಗಳ ಬಹಳವಾದ ಅನೇಕವಾದ ಅಂಬುವೇಗಗಳು ಎಂದರೆ ನೀರಿನ ವೇಗಗಳು, ಆಯಾ ಸೆಳವುಗಳು, ಸಮುದ್ರಕ್ಕೆ ಅಭಿಮುಖವಾಗಿ ಎದುರಾಗಿ ಓಡುತ್ತಿರುವವೋ (ಹರಿದುಬಂದು) ಸೇರುತ್ತಿರುವವೋ ಹಾಗೆ ಅದರಂತೆ ಮನುಷ್ಯಲೋಕದಲ್ಲಿ ಶೂರರಾದ ನರಲೋಕವೀರರಾದ ಈ ಭೀಷ್ಮನೇ ಮೊದಲಾದವರು, ಉರಿಯುತ್ತಿರುವ ಹೊಳೆಯುತ್ತಿರುವ ನಿನ್ನ ಬಾಯಿಗಳನ್ನು ಹೊಗುತ್ತಿರುವರು.

(ಭಾಷ್ಯ)

೬೮೮. ತೇ ಕಿಮರ್ಥಂ ಪ್ರವಿಶಂತಿ, ಕಥಂ ಚ ಇತಿ ? ಆಹ -

1. 'ವಿಶಂತಿ' ಮ|| ಮೈ||.

2. 'ಮನುಷ್ಯ ಲೋಕಶೂರಾಃ' ನಿ|| ಗು||.

(ಭಾಷ್ಯಾರ್ಥ)

ಅವರು ಏತಕ್ಕಾಗಿ¹ ಹೊಗುತ್ತಿರುವರು, ಮತ್ತು ಹೇಗೆ (ಹೊಗುತ್ತಿರುವರು ?) ಎಂದರೆ ಹೇಳುತ್ತಾನೆ :-

ಯಥಾ ಪ್ರದೀಪ್ತಂ ಜ್ವಲನಂ ಪತಜ್ಞಾ

ವಿಶನ್ತಿ ನಾಶಾಯ ಸಮೃದ್ಧವೇಗಾಃ |

ತಥೈವ ನಾಶಾಯ ವಿಶನ್ತಿ ಲೋಕಾ-

ಸ್ತವಾಪಿ ವಕ್ತ್ರಾಣಿ ಸಮೃದ್ಧವೇಗಾಃ

||೨೯||

೨೯. ಹೇಗೆ ಧಗಧಗನೆ ಉರಿಯುತ್ತಿರುವ ಜ್ವಲನವನ್ನು ಪತಂಗಗಳು ನಾಶಕ್ಕಾಗಿ ಸಮೃದ್ಧವೇಗವುಳ್ಳವಾಗಿ ಸೇರುತ್ತಿರುವವೋ ಹಾಗೆಯೇ ಲೋಕಗಳು ನಿನ್ನ ವಕ್ತ್ರಗಳನ್ನೂ ಸಮೃದ್ಧವೇಗವುಳ್ಳವಾಗಿ ನಾಶಕ್ಕಾಗಿ ಸೇರುತ್ತಿರುವವು.

(ಭಾಷ್ಯ)

೬೮೯. ಯಥಾ ಪ್ರದೀಪ್ತಂ ಜ್ವಲನಮ್ ಅಗ್ನಿಂ ಪತಜ್ಞಾಃ ಪಕ್ಷಿಣಃ ವಿಶನ್ತಿ ನಾಶಾಯ ವಿನಾಶಾಯ² ಸಮೃದ್ಧವೇಗಾಃ, ಸಮೃದ್ಧಃ ಉದ್ಭೂತಃ ವೇಗಃ ಗತಿಃ ಯೇಷಾಂ ತೇ ಸಮೃದ್ಧವೇಗಾಃ, ತಥೈವ ನಾಶಾಯ ವಿಶನ್ತಿ ಲೋಕಾಃ ಪ್ರಾಣಿನಃ ತವಾಪಿ ವಕ್ತ್ರಾಣಿ ಸಮೃದ್ಧವೇಗಾಃ ||೨೯||

(ಭಾಷ್ಯಾರ್ಥ)

ಹೇಗೆ ಧಗಧಗನೆ ಉರಿಯುತ್ತಿರುವ ಜ್ವಲನವನ್ನು ಬೆಂಕಿಯನ್ನು ಪತಂಗಗಳು ಹಕ್ಕಿಗಳು ಸಮೃದ್ಧವೇಗಗಳಾಗಿ : (ಹೆಚ್ಚಾಗಿ) ಎದ್ದ ವೇಗವು ಎಂದರೆ ಗತಿಯು ಯಾವವಕ್ಕೆ (ಇರುವದೋ) ಅವು ಸಮೃದ್ಧವೇಗಗಳು. (ಅಂಥವುಗಳಾಗಿ) ನಾಶಕ್ಕಾಗಿ ಎಂದರೆ ಸಾವಿಗಾಗಿ (ಬಂದು) ಹೊಗುತ್ತಿರುವವೋ, ಹಾಗೆಯೇ ಲೋಕಗಳು ಪ್ರಾಣಿಗಳು ನಿನ್ನ ಬಾಯಿಗಳನ್ನು ಸಮೃದ್ಧವೇಗವುಳ್ಳವಾಗಿ ನಾಶಕ್ಕಾಗಿ (ಬಂದು) ಹೊಗುತ್ತಿರುವವು.

ಲೇಲಿಹ್ಯಸೇ ಗ್ರಸಮಾನಃ ಸಮನ್ತಾ-

ಲ್ಲೋಕಾನ್ ಸಮಗ್ರಾನ್ ವದನೈರ್ಜ್ವಲದ್ಭಿಃ |

1. ಯಾವ ಫಲಕ್ಕಾಗಿ ; ಹೋಗುವದರಿಂದ ಏನು ಫಲವಾಗುವದು ? - ಎಂದು ಪ್ರಶ್ನೆ.

2. ಮ|| ಮೈ|| ಗಳಲ್ಲಿಲ್ಲ.

ತೇಜೋಭಿರಾಪೂರ್ಯ ಜಗತ್ ಸಮಗ್ರಂ

ಭಾಸಸ್ತವೋಗ್ರಾಃ ಪ್ರತಪಂತಿ ವಿಷ್ಣೋಃ

||೩೦||

೩೦. (ನೀನು) ಸುತ್ತಲೂ ಸಮಗ್ರವಾದ ಲೋಕಗಳನ್ನೂ ಉರಿಯು ತ್ತಿರುವ ವದನಗಳಿಂದ ನುಂಗುತ್ತಾ ಚಪ್ಪರಿಸುತ್ತಲಿರುವೆ. ಎಲೈ ವಿಷ್ಣುವೆ, ಸಮಗ್ರ ಜಗತ್ತನ್ನೂ ತೇಜಸ್ಸುಗಳಿಂದ ತುಂಬಿಕೊಂಡು ನಿನ್ನ ಕ್ರೂರವಾದ ಪ್ರಭೆಗಳು ಪ್ರತಪಿಸುತ್ತಿರುವವು.

(ಭಾಷ್ಯ)

೬೯೦. ತ್ವಂ ಪುನಃ ಲೇಲಿಹ್ಯಸೇ ಆಸ್ವಾದಯಸಿ ಗ್ರಸಮಾನಃ ಅನ್ತಃ ಪ್ರವೇಶ ಯನ್ ಸಮನ್ತಾತ್ ಸಮನ್ತತಃ ಲೋಕಾನ್ ಸಮಗ್ರಾನ್ ಸಮಸ್ತಾನ್ ವದನ್ಯಃ ವಕ್ತ್ರೋಃ ಜ್ವಲದ್ಧಿಃ ದೀಪ್ಯಮಾನ್ಯಃ | ತೇಜೋಭಿಃ ಆಪೂರ್ಯ ಸಂವ್ಯಾಪ್ಯ ಜಗತ್ ಸಮಗ್ರಂ ಸಹ ಅಗ್ರೇಣ ಸಮಸ್ತಮ್ ಇತ್ಯೇತತ್ | ಕಿಂಚ ಭಾಸಃ ದೀಪ್ತಯಃ ತವ ಉಗ್ರಾಃ ಕ್ರೂರಾಃ ಪ್ರತಪಂತಿ ಪ್ರತಾಪಂ¹ ಕುರ್ವಂತಿ ಹೇ ವಿಷ್ಣೋ ವ್ಯಾಪನಶೀಲ ||೩೦||

(ಭಾಷ್ಯಾರ್ಥ)

ನೀನಾದರೋ ಸುತ್ತಲೂ ಎತ್ತೆತ್ತಲೂ ಸಮಗ್ರವಾದ ಎಲ್ಲಾ ಲೋಕಗಳನ್ನೂ ಉರಿಯುತ್ತಿರುವ ಧಗಧಗಿಸುತ್ತಿರುವ ವದನಗಳಿಂದ ಬಾಯಿಗಳಿಂದ ನುಂಗುತ್ತಾ ಒಳಕ್ಕೆ ಸರಿಯಿಸಿಕೊಳ್ಳುತ್ತಾ ಚಪ್ಪರಿಸುತ್ತಲಿರುವೆ, ಸವಿನೋಡುತ್ತಲಿರುವೆ. ತೇಜಸ್ಸುಗಳಿಂದ ಸಮಗ್ರವಾದ, ಅಗ್ರದೊಡನೆ ಕೂಡಿ, ಎಲ್ಲಾ ಜಗತ್ತನ್ನೂ ಎಂದರ್ಥ ; (ತೇಜಸ್ಸುಗಳಿಂದ ಜಗತ್ತನ್ನು) ತುಂಬಿಕೊಂಡು ಚೆನ್ನಾಗಿ ವ್ಯಾಪಿಸಿಕೊಂಡು (ನುಂಗುತ್ತಾ ಚಪ್ಪರಿಸುತ್ತಿರುವೆ). ಮತ್ತು ಎಲೈ ವಿಷ್ಣುವೆ, (ಎಲ್ಲವನ್ನೂ) ವ್ಯಾಪಿಸುವ ಸ್ವಭಾವದವನೆ, ನಿನ್ನ ಉಗ್ರವಾದ ಕ್ರೂರವಾದ ಪ್ರಭೆಗಳು, ಉರಿಗಳು ಪ್ರತಪಿಸುತ್ತಿರುವವು, ಚೆನ್ನಾಗಿ ಕಾಸಿ ಸುಡುತ್ತಿವೆ.

(ಭಾಷ್ಯ)

೬೯೧. ಯತ ಏವಂ ಉಗ್ರಸ್ವಭಾವಃ, ಅತಃ -

(ಭಾಷ್ಯಾರ್ಥ)

ನೀನು ಹೀಗೆ ಕ್ರೂರಸ್ವಭಾವನಾಗಿರುವೆಯಷ್ಟೆ, ಆದ್ದರಿಂದ² -

1. 'ಸನ್ತಾಪಂ' ಮ|| ಮೈ||.

2. ಈ ಕ್ರೂರವೇಷವು ಯಾವ ಸ್ವಭಾವದ್ದು, ಈಗ ಯಾವ ವೇಷದಲ್ಲಿ ಬಂದಿರುವೆ ? - ಎಂದರ್ಥ.

ಆಖ್ಯಾಹಿ ಮೇ ಕೋ ಭವಾನುಗ್ರೂಪೋ
 ನಮೋಽಸ್ತು ತೇ ದೇವವರ ಪ್ರಸೀದ |
 ವಿಜ್ಞಾತುಮಿಜ್ಞಾಮಿ ಭವಂತಮಾದ್ಯಂ
 ನ ಹಿ ಪ್ರಜಾನಾಮಿ ತವ ಪ್ರವೃತ್ತಿಮ್ ||೩೧||

೩೧. ಉಗ್ರರೂಪನಾದ ನೀನು ಯಾರು ? ನನಗೆ ಹೇಳು. ದೇವವರನೆ, ನಿನಗೆ ನಮಸ್ಕಾರವಿರಲಿ ! ಪ್ರಸನ್ನನಾಗು ! ಆದ್ಯನಾದ ನಿನ್ನನ್ನು ಅರಿಯಲಿಚ್ಛಿಸುತ್ತೇನೆ ; ಏಕೆಂದರೆ ನಿನ್ನ ಪ್ರವೃತ್ತಿಯನ್ನು ನಾನು ತಿಳಿಯದೆ ಇರುವೆನು.

(ಭಾಷ್ಯ)

೬೯೨. ಆಖ್ಯಾಹಿ ಕಥಯ ಮೇ ಮಹ್ಯಂ ಕೋ ಭವಾನ್ ಉಗ್ರರೂಪಃ ಕ್ರೂರಾಕಾರಃ¹ ? ನಮಃ ಅಸ್ತು ತೇ ತುಭ್ಯಮ್ | ಹೇ ದೇವವರ ದೇವಾನಾಂ ಪ್ರಧಾನ, ಪ್ರಸೀದ ಪ್ರಸಾದಂ ಕುರು | ವಿಜ್ಞಾತುಂ ವಿಶೇಷೇಣ ಜ್ಞಾತುಮ್ ಇಚ್ಛಾಮಿ ಭವಂತಮ್ ಆದ್ಯಂ ಆದೌ ಭವಮ್ ಆದ್ಯಮ್² | ನ ಹಿ ಯಸ್ಮಾತ್ ಪ್ರಜಾನಾಮಿ ತವ ತ್ವದೀಯಾಂ ಪ್ರವೃತ್ತಿಂ ಚೇಷ್ಟಾಮ್ ||೩೧||

(ಭಾಷ್ಯಾರ್ಥ)

ಉಗ್ರರೂಪನಾದ ಕ್ರೂರವಾದ ಆಕಾರವುಳ್ಳ (ಈ) ನೀನು ಯಾರು ? (ಮೇ = ಮಹ್ಯಮ್) ನನಗೆ ಹೇಳು, ತಿಳಿಸುವವನಾಗು. ಎಲೈ ದೇವವರನೆ, ದೇವತೆಗಳಿಗೆ ಮುಖ್ಯನಾದವನೆ, (ತೇ = ತುಭ್ಯಂ) ನಿನಗೆ ನಮಸ್ಕಾರವಿರಲಿ ! ಪ್ರಸನ್ನನಾಗು, (ನನ್ನಲ್ಲಿ) ಪ್ರಸಾದವನ್ನು ಮಾಡು. ಆದ್ಯನಾದ ಆದಿ ಯಲ್ಲಿರುವವ(ನಾದ್ದರಿಂದ) ಆದ್ಯನಾಗಿರುವ ನಿನ್ನನ್ನು ಅರಿತುಕೊಳ್ಳುವದಕ್ಕೆ (ಇಂಥವನೆಂದು) ಗೊತ್ತಾಗಿ ತಿಳಿದುಕೊಳ್ಳುವದಕ್ಕೆ ಇಚ್ಛಿಸುತ್ತೇನೆ. (ಹಿ) ಏಕೆಂದರೆ ನಿನ್ನ ನಿನ್ನಸಂಬಂಧವಾದ ಪ್ರವೃತ್ತಿಯನ್ನು ವ್ಯಾಪಾರವನ್ನು ಅರಿಯದೆ ಇರುವೆನು.

1. 'ಅತಿಕ್ರೂರಾಕಾರಃ' ಅ||, 'ಉಗ್ರಾಕಾರಃ' ಮ|| ಮೈ||.

2. ಮೊದಲಿನ 'ಆದ್ಯಂ' ಮ|| ಮೈ|| ಗಳಲ್ಲಿಲ್ಲ.

ಭಗವಂತನು ಭೂಭಾರಹರಣಕ್ಕಾಗಿ ಬಂದಿರುವನೆಂದದ್ದು

ಶ್ರೀ ಭಗವಾನ್ ಉವಾಚ -

ಕಾಲೋಽಸ್ಮಿ ಲೋಕಕ್ಷಯಕೃತ್ ಪ್ರವೃದ್ಧೋ

ಲೋಕಾನ್ ಸಮಾಹರ್ತುಮಿಹ ಪ್ರವೃತ್ತಃ |

ಋತೇಽಪಿ ತ್ವಾ ನ ಭವಿಷ್ಯಂತಿ ಸರ್ವೇ

ಯೇಽವಸ್ಥಿತಾಃ ಪ್ರತ್ಯನೀಕೇಷು ಯೋಧಾಃ

||೩೨||

ಶ್ರೀಭಗವಂತನಿಂತೆಂದನು :-

೩೨. ಲೋಕಕ್ಷಯಕರ್ತನಾಗಿ ಬೆಳೆದುಕೊಂಡಿರುವ ಕಾಲನಾಗಿರುವೆನು. ಲೋಕಗಳನ್ನು ಸಮಾಹರಣಮಾಡುವದಕ್ಕೆ ಇಲ್ಲಿ ಹೊರಟಿರುವೆನು. ಪ್ರತ್ಯನೀಕಗಳಲ್ಲಿ ಯಾವ ಯೋಧರು ನಿಂತಿರುವರೋ (ಅವರು) ಎಲ್ಲರೂ ನಿನ್ನ ಹೊರತಾಗಿಯೂ ಇಲ್ಲವಾಗುವರು.

(ಭಾಷ್ಯ)

೬೯೩. ಶ್ರೀಭಗವಾನ್ ಉವಾಚ | ಕಾಲೋಽಸ್ಮಿ ಲೋಕಕ್ಷಯಕೃತ್ ಲೋಕಾನಾಂ ಕ್ಷಯಂ ಕರೋತಿ ಇತಿ ಲೋಕಕ್ಷಯಕೃತ್ ಪ್ರವೃದ್ಧಃ ವೃದ್ಧಿಂ ಗತಃ | ಯದರ್ಥಂ ಪ್ರವೃದ್ಧಃ¹ ತತ್ ಶೃಣು | ಲೋಕಾನ್ ಸಮಾಹರ್ತುಂ ಸಂಹರ್ತುಮ್ ಇಹ ಅಸ್ಮಿನ್ ಲೋಕೇ² ಪ್ರವೃತ್ತಃ | ಋತೇಽಪಿ ವಿನಾಪಿ ತ್ವಾ ತ್ವಾಂ ನ ಭವಿಷ್ಯಂತಿ ಭೀಷ್ಮ ದ್ರೋಣಕರ್ಣಪ್ರಭೃತಯಃ ಸರ್ವೇ ಯೇಭ್ಯಃ ತವ ಆಶಂಭಾ | ಯೇ ಅವಸ್ಥಿತಾಃ ಪ್ರತ್ಯನೀಕೇಷು ಅನೀಕಮ್ ಅನೀಕಂ ಪ್ರತಿ ಪ್ರತ್ಯನೀಕೇಷು ಪ್ರತಿಪಕ್ಷಭೂತೇಷು ಅನೀಕೇಷು ಯೋಧಾಃ ಯೋದ್ಧಾರಃ ||೩೨||

(ಭಾಷ್ಯಾರ್ಥ)

ಶ್ರೀಭಗವಂತನಿಂತೆಂದನು : ಲೋಕಕ್ಷಯಕರ್ತನಾಗಿ - ಲೋಕಗಳ ನಾಶವನ್ನು ಮಾಡುತ್ತಾನಾದ್ದರಿಂದ ಲೋಕಕ್ಷಯಕರ್ತನು, (ಅಂಥವನಾಗಿ) - ಪ್ರವೃದ್ಧನಾದ ಬೆಳೆದುಕೊಂಡಿರುವ ಕಾಲನಾಗಿರುವೆನು.³ ಏತಕ್ಕೆ ಬೆಳೆದುಕೊಂಡಿರುವೆನೆಂದರೆ ಅದನ್ನು

1. 'ಪ್ರವೃತ್ತಃ' ಮ|| ಮೈ||.

2. 'ಅಸ್ಮಿನ್ ಲೋಕೇಽಸ್ಮಿನ್ ಕಾಲೇ' ಮ|| ; 'ಅಸ್ಮಿನ್ ಕಾಲೇ' ನಿ|| ಗು|| ವಾ|| ಅ||.

3. ಮನುಷ್ಯಲೋಕದಲ್ಲಿ ಭೂಭಾರವನ್ನು ಅಪಹರಿಸುವದಕ್ಕೆ ತೊಡಗಿರುವ ಕಾಲನು ನಾನು.

ಕೇಳು. ಲೋಕಗಳನ್ನು ಸಮಾಹರಣಮಾಡುವದಕ್ಕೆ ಎಂದರೆ ಸಂಹರಿಸುವದಕ್ಕೆ ಇಲ್ಲಿ ಈ ಲೋಕದಲ್ಲಿ ಹೊರಟಿರುವೆನು. ಪ್ರತ್ಯನೀಕಗಳಲ್ಲಿ ಎಂದರೆ ಒಂದೊಂದು ಸೇನೆಯಲ್ಲಿಯೂ, ಎದುರುಪಕ್ಷದವರ ಸೇನೆಗಳಲ್ಲಿ ಯೋಧರು ಎಂದರೆ (ಕಾದಾಡುವ) ಕಲಿಗಳು ಯಾರು (ಯಾರು) ನಿಂತಿರುವರೋ, ಯಾರಿಂದ ನಿನಗೆ (ಗೆಲ್ಲುವೆನೋ ಇಲ್ಲವೋ ಎಂಬ) ಶಂಕೆಯಾಗಿರುವದೋ (ಆ) ಭೀಷ್ಮ, ದ್ರೋಣ, ಕರ್ಣ - ಮೊದಲಾದವರೆಲ್ಲ ನಿನ್ನ ಹೊರತಾಗಿಯೂ (ನೀನು) ಇಲ್ಲದಿದ್ದರೂ ಇನ್ನಿಲ್ಲವಾಗುವರು.¹

ತಸ್ಮಾತ್ ತ್ವಮುತ್ತಿಷ್ಠ ಯಶೋ ಲಭಸ್ವ

ಜಿತ್ವಾ ಶತ್ರ್ವಾ ಭುಜ್ಞ್ವ ರಾಜ್ಯಂ ಸಮೃದ್ಧಮ್ |

ಮಯೈವೈತೇ ನಿಹತಾಃ ಪೂರ್ವಮೇವ

ನಿಮಿತ್ತಮಾತ್ರಂ ಭವ ಸವ್ಯಸಾಚಿನ್

||೩೩||

೩೩. ಆದ್ದರಿಂದ ನೀನು ಏಳು, ಯಶಸ್ಸನ್ನು ಪಡೆದುಕೊ, ಶತ್ರುಗಳನ್ನು ಜಯಿಸಿ ಸಮೃದ್ಧವಾದ ರಾಜ್ಯವನ್ನು ಅನುಭವಿಸು. ಇವರು ಮೊದಲೇ ನನ್ನಿಂದಲೇ ಹತರಾಗಿರುವರು. ಸವ್ಯಸಾಚಿಯೆ, (ನೀನು) ಬರಿಯ ನಿಮಿತ್ತವಾಗು.

(ಭಾಷ್ಯ)

೬೯೪. ಯಸ್ಮಾತ್ ಏವಮ್, ತಸ್ಮಾತ್ ತ್ವಮ್ ಉತ್ತಿಷ್ಠ | ಭೀಷ್ಮ-ದ್ರೋಣಪ್ರಭೃತಯಃ ಅತಿರಥಾಃ ಅಜೇಯಾಃ ದೇವೈರಪಿ ಅರ್ಜುನೇನ ಜಿತಾ ಇತಿ ಯಶಃ ಲಭಸ್ವ | ಕೇವಲಂ ಪುಣ್ಯೈಃ ಹಿ ತತ್ ಪ್ರಾಪ್ಯತೇ | ಜಿತ್ವಾ ಶತ್ರ್ವಾನ್ ದುರ್ಯೋಧನಪ್ರಭೃತೀನ್ ಭುಜ್ಞ್ವ ರಾಜ್ಯಂ ಸಮೃದ್ಧಮ್ ಅಸಪತ್ನಮ್ ಅಕಣ್ಣಕಮ್ | ಮಯೈವ ಏತೇ ನಿಹತಾಃ ನಿಶ್ಚಯೇನ ಹತಾಃ² ಪ್ರಾಣೈಃ ವಿಯೋಜಿತಾಃ ಪೂರ್ವಮೇವ | ನಿಮಿತ್ತಮಾತ್ರಂ ಭವ ತ್ವಂ ಹೇ ಸವ್ಯಸಾಚಿನ್ | ಸವ್ಯೇನ ವಾಮೇನಾಪಿ ಹಸ್ತೇನ ಶರಾಣಾಂ ಕ್ಷೇಪಾತ್³ ಸವ್ಯಸಾಚೀ ಇತಿ ಉಚ್ಯತೇ ಅರ್ಜುನಃ ||೩೩||

1. ನೀನು ಕಾದಾಡದೆ ಸುಮ್ಮನಿದ್ದರೂ ಮಡಿಯುವರು.

2. 'ಮ|| ಮೈ|| ಗಳಲ್ಲಿ ಈ ಎರಡು ಮಾತುಗಳಿಲ್ಲ.

3. 'ವಾಮೇನಾಪಿ ಕ್ಷೇಪಾತ್' ವಾ|| ; 'ವಾಮೇನ ಕ್ಷೇಪಾತ್' ಮ|| ಮೈ||.

(ಭಾಷ್ಯಾರ್ಥ)

ಹೀಗಿದೆಯಷ್ಟೆ, ಆದ್ದರಿಂದ ನೀನು ಏಳು. ಭೀಷ್ಮ, ದ್ರೋಣ - ಮೊದಲಾದ ಅತಿರಥರು ದೇವತೆಗಳಿಂದಲೂ ಸೋಲಿಸುವದಕ್ಕಾಗದವರ(ರಾದರೂ) 'ಅರ್ಜುನನು ಅವರನ್ನು ಸೋಲಿಸಿದನು' ಎಂಬ ಹೆಸರುವಾಸಿಯನ್ನು ಗಳಿಸಿಕೊ. ಪುಣ್ಯವಂತರಿಗೆ ಮಾತ್ರವೇ ಆ (ಹೆಸರು) ಸಲ್ಲುತ್ತದೆ. ದುರ್ಯೋಧನನೇ ಮೊದಲಾದ ಶತ್ರುಗಳನ್ನು ಗೆದ್ದು ಸಮೃದ್ಧವಾದ ಶತ್ರುಗಳಿಲ್ಲದೆ ನಿಷ್ಕಂಟಕವಾಗಿರುವ ರಾಜ್ಯವನ್ನು ಅನುಭವಿಸು. ಇವರು ನನ್ನಿಂದಲೇ ಮೊದಲೇ ನಿಹತರಾಗಿರುವರು, ನಿಜವಾಗಿ ಹತರಾಗಿರುವರು, (ನಾನೇ) ಅವರನ್ನು ಪ್ರಾಣಗಳಿಂದ ಬಿಡಿಸಿರುವೆನು. ಎಲೈ ಸವ್ಯಸಾಚಿಯೆ, ನೀನು ಬರಿಯ ನಿಮಿತ್ತವಾಗು. ಬಲಗೈಯಿಂದಲೂ ಎಡಗೈಯಿಂದಲೂ ಬಾಣಗಳನ್ನು ಬಿಡುವದರಿಂದ ಅರ್ಜುನನನ್ನು 'ಸವ್ಯಸಾಚಿ' ಎಂದು ಕರೆದಿದೆ.

ದ್ರೋಣಂ ಚ ಭೀಷ್ಮಂ ಚ ಜಯದ್ರಥಂ ಚ

ಕರ್ಣಂ ತಥಾನ್ಯಾನಪಿ ಯೋಧವೀರಾನ್ |

ಮಯಾ ಹತಾಂಸ್ತ್ವಂ ಜಹಿ ಮಾ ವ್ಯಥಿಷ್ಠಾ

ಯುದ್ಧಸ್ಯ ಜೇತಾಸಿ ರಣೇ ಸಪತ್ನಾನ್

||೩೪||

೩೪. ದ್ರೋಣನನ್ನೂ ಭೀಷ್ಮನನ್ನೂ ಜಯದ್ರಥನನ್ನೂ ಕರ್ಣನನ್ನೂ ಮತ್ತು ಯೋಧವೀರರಾದ ಬೇರೆಯವರನ್ನೂ, ನನ್ನಿಂದ ಹತರಾದವರನ್ನು ನೀನು ಕೊಲ್ಲು. ವ್ಯಥೆಪಡಬೇಡ, ಯುದ್ಧಮಾಡು, ರಣದಲ್ಲಿ ಸಪತ್ನರನ್ನು ಗೆಲ್ಲುವೆ.

(ಭಾಷ್ಯ)

೬೯೫. ದ್ರೋಣಂ ಚ | ಯೇಷು ಯೇಷು ಯೋಧೇಷು ಅರ್ಜುನಸ್ಯ ಆಶಙ್ಕಾ ತಾಂಸ್ತಾನ್¹ ವ್ಯಪದಿಶತಿ ಭಗವಾನ್ 'ಮಯಾ ಹತಾನ್' ಇತಿ | ತತ್ರ ದ್ರೋಣ ಭೀಷ್ಮಯೋಃ ತಾವತ್ ಪ್ರಸಿದ್ಧಮ್ ಆಶಙ್ಕಾಕಾರಣಮ್ | ದ್ರೋಣಃ² ಧನುರ್ವೇದಾ ಚಾರ್ಯಃ ದಿವ್ಯಾಸ್ತ್ರಸಂಪನ್ನಃ ಆತ್ಮನಶ್ಚ ವಿಶೇಷತಃ ಗುರುಃ ಗರಿಷ್ಠಃ³ | ಭೀಷ್ಮಃ⁴

1. 'ಸರ್ವಾನ್' ಎಂದು ಹೆಚ್ಚಾಗಿ ನಿ||.

2. 'ದ್ರೋಣಸ್ತು' ಮ|| ಮ್||.

3. 'ಇಷ್ಟಃ' ಮ|| ಮ್||.

4. ಮ|| ಮ್|| ಗಳಲ್ಲಿ 'ಭೀಷ್ಮಶ್ಚ'.

ಸ್ವಚ್ಛಿನ್ನಮೃತ್ಯುಃ ದಿವ್ಯಾಸ್ತ್ರಸಂಪನ್ನಶ್ಚ ಪರಶುರಾಮೇಣ ದ್ವಂದ್ವಯುದ್ಧಮ್
 ಅಗಮತ್, ನ ಚ ಪರಾಜಿತಃ | ತಥಾ ಜಯದ್ರಥಃ | ಯಸ್ಯ ಪಿತಾ ತಪಃ ಚರತಿ
 'ಮಮ ಪುತ್ರಸ್ಯ ಶಿರಃ ಭೂಮೌ ಪಾತಯಿಷ್ಯತಿ'¹ ಯಃ, ತಸ್ಯಾಪಿ ಶಿರಃ ಪತಿಷ್ಯತಿ'
 ಇತಿ | ಕರ್ಣೋಽಪಿ ವಾಸವದತ್ತಯಾ ಅಮೋಘಯಾ ಶಕ್ತ್ಯಾ² ಸಂಪನ್ನಃ ಸೂರ್ಯ
 ಪುತ್ರಃ ಅಯಂ³ ಕಾನೀನಃ⁴ | ಅತಃ ತನ್ನಾಮ್ಭವ ನಿರ್ದೇಶಃ⁵ | ಮಯಾ ಹತಾನ್ ತ್ವಂ
 ಜಹಿ ನಿಮಿತ್ತಮಾತ್ರೇಣ | ಮಾ ವ್ಯಥಿಷ್ಠಾಃ | ತೇಭ್ಯಃ ಭಯಂ ಮಾ ಕಾರ್ಷೀಃ |
 ಯುಧ್ಯಸ್ವ | ಜೇತಾಸಿ ದುರ್ಯೋಧನಪ್ರಭೃತೀನ್ ರಣೇ ಯುದ್ಧೇ ಸಪತ್ನಾನ್
 ಶತ್ರುನ್ ||೩೪||

(ಭಾಷ್ಯಾರ್ಥ)

'ದ್ರೋಣನನ್ನೂ' (ಎಂದು ಮುಂತಾಗಿ) ಯಾವ ಯಾವ ಕಲಿಗಳ ವಿಷಯ
 ದಲ್ಲಿ ಅರ್ಜುನನಿಗೆ (ನಾನು ಇವರನ್ನು ಗೆದ್ದೇನೋ ಇಲ್ಲವೋ, ಎಂಬ) ಆಶಂಕೆ
 ಯುಂಟಾಗಿತ್ತೋ ಅವರವರನ್ನು ಭಗವಂತನು 'ನನ್ನಿಂದ ಹತರಾದವರನ್ನು (ನೀನು
 ಕೊಲ್ಲು)' ಎಂದು ಹೇಳಿರುತ್ತಾನೆ. ಇವರಲ್ಲಿ ದ್ರೋಣಭೀಷ್ಮರ ವಿಷಯದಲ್ಲಂತೂ
 ಆಶಂಕೆಯುಂಟಾಗಲು ಕಾರಣವು ಗೊತ್ತೇ ಇದೆ. (ಹೇಗೆಂದರೆ) ದ್ರೋಣನು
 ಧನುರ್ವೇದದ ಆಚಾರ್ಯನು, ದಿವ್ಯಾಸ್ತ್ರಗಳ ಸಂಪತ್ತುಳ್ಳವನು, ಮತ್ತು ತನಗೆ
 ವಿಶೇಷವಾಗಿ ಹೆಚ್ಚಿನ ಗುರುವಾಗಿರುತ್ತಾನೆ. ಭೀಷ್ಮನು ಸ್ವೇಚ್ಛೆಯ ಮರಣವುಳ್ಳವನು,
 ದಿವ್ಯಾಸ್ತ್ರಗಳ ಸಂಪತ್ತುಳ್ಳವನು, ಪರಶುರಾಮನೊಡನೆ ದ್ವಂದ್ವಯುದ್ಧವನ್ನು ಮಾಡಿ
 ದಾಗಲೂ ಸೋಲಿಲ್ಲ.⁶ ಇದರಂತೆ ಜಯದ್ರಥನು.⁷ ಅವನ ತಂದೆಯು ನನ್ನ ಮಗನ

1. 'ನಿಪಾತಯಿಷ್ಯತಿ' ವಾ|| ಮೈ||.

2. 'ಶಕ್ತ್ಯಾ ತು ಅಮೋಘಯಾ' ನಿ|| ಗು|| ವಾ|| .

3. ಮ|| ಮೈ|| ಗಳಲ್ಲಿ ಮಾತ್ರ.

4. 'ಯತಃ' ಎಂಬುದು ಮ|| ದಲ್ಲಿಲ್ಲ ; ಇಲ್ಲದಿರುವದೇ ಒಳ್ಳೆಯದು.

5. 'ತನ್ನಾಮ್ಭವ ನಿರ್ದಿಶತಿ' ಮ|| ; 'ಅತಃ ತಂ ನಾಮ್ಭವ ನಿರ್ದಿಶತಿ' ಮೈ||.

6. ಭೀಷ್ಮನಿಗೆ ತಂದೆಯಾದ ಶಂತನುವಿನಿಂದ ಸ್ವೇಚ್ಛಾಮರಣದ ವರವು ಬಂತು.
 (ಆದಿ. ಪ.) ; ಕಾಶಿರಾಜನ ಹೆಣ್ಣು ಮಕ್ಕಳು ಮೂವರನ್ನೂ ಅಪಹರಿಸಿ ಸಾಲ್ವನನ್ನು ಸೋಲಿಸಿದ
 ಬಳಿಕ 'ಅಂಬಾ' ಎಂಬಾಕೆಯ ನಿಮಿತ್ತವಾಗಿ ಅವನಿಗೆ ಪರಶುರಾಮನೊಡನೆ ಯುದ್ಧವಾಯಿತು.
 (ಉದ್ಯೋ. ಪ).

7. ಸಿಂಧುದೇಶದ ರಾಜನಾದ ವೃದ್ಧಕೃತ್ರನೆಂಬವನ ಮಗನು ; ಧೃತರಾಷ್ಟ್ರನ ಮಗಳಾದ
 ದುಃಶಲೆಯ ಗಂಡನು. ದ್ರೌಪದಿಯನ್ನು ವನದಲ್ಲಿ ಅಪಹರಿಸಿದ ನಿಮಿತ್ತದಿಂದ ಅಪಮಾನಿತನಾಗಿ,
 ತಪಸ್ಸುಮಾಡಿ ಅರ್ಜುನನನ್ನು ಬಿಟ್ಟು ಮಿಕ್ಕ ಪಾಂಡವರನ್ನೆಲ್ಲ ಒಂದು ಸಲ ಗೆಲ್ಲುವ ವರವನ್ನು

ತಲೆಯನ್ನು ಯಾರು ನೆಲದ ಮೇಲಕ್ಕಿಳುಹುವನೋ ಅವನ ತಲೆಯೂ ಬೀಳಲಿ ! - ಎಂದು ತಪಸ್ಸುಮಾಡುತ್ತಿರುವನು. ಈ ಕರ್ಣನುಕೂಡ ಇಂದ್ರನು ಇತ್ತಿರುವ ಅಮೋಘವಾದ ಶಕ್ತಿಯಿಂದೊಡಗೂಡಿ ಕನೈಯ ದೆಸೆಯಿಂದ ಹುಟ್ಟಿದ ಸೂರ್ಯಪುತ್ರನು. ಆದ್ದರಿಂದ ಅವರ(ವರ) ಹೆಸರಿನಿಂದಲೇ ಇವರನ್ನು ಹೇಳಿದೆ.¹ (ಇವರೇ ಮೊದಲಾದವರು) ನನ್ನಿಂದ ಹತರಾಗಿರುವರು ; (ಅವರನ್ನೇ) ನೀನು ನಿಮಿತ್ತಮಾತ್ರನಾಗಿ ಕೊಲ್ಲು. ವ್ಯಥೆಪಡದಿರು, ಅವರಿಂದ ಹೆದರಿಕೆಯನ್ನು ಮಾಡಿಕೊಳ್ಳದಿರು, ಯುದ್ಧಮಾಡು ! ರಣದಲ್ಲಿ ಯುದ್ಧದಲ್ಲಿ ದುರ್ಯೋಧನನೇ ಮೊದಲಾದ ಸಪತ್ನರನ್ನು ಶತ್ರುಗಳನ್ನು ಗೆಲ್ಲುವೆ.

ಅರ್ಜುನನ ಸ್ತೋತ್ರ ಮತ್ತು ಕ್ಷಮಾಪಣೆ

ಸೌಖ್ಯಯ ಉವಾಚ -

ಏತಚ್ಛ್ರುತ್ವಾ ವಚನಂ ಕೇಶವಸ್ಯ

ಕೃತ್ಯಾನ್ಲಿರ್ವೇಪಮಾನಃ ಕಿರೀಟೀ |

ನಮಸ್ಕೃತ್ವಾ ಭೂಯ ಏವಾಹ ಕೃಷ್ಣಂ

ಸಗದ್ಗದಂ ಭೀತಭೀತಃ ಪ್ರಣಮ್ಯ

||೩೫||

೩೫. ಸಂಜಯನಿಂತೆಂದನು :- ಕೇಶವನ ಈ ನುಡಿಯನ್ನು ಕೇಳಿ ಕಿರೀಟಿಯು ಕೈಮುಗಿದುಕೊಂಡು ನಡುಗುತ್ತಾ ನಮಸ್ಕರಿಸಿ, ಕೃಷ್ಣನಿಗೆ ಭೀತಭೀತನಾಗಿ ಪ್ರಣಾಮವನ್ನು ಮಾಡಿ ಸಗದ್ಗದವಾಗಿ ಮತ್ತೂ ಇಂತೆಂದನು.

ರುದ್ರನಿಂದ ಪಡೆದುಕೊಂಡಿದ್ದನು. (ಆದಿ, ದ್ರೋಣ, ಉದ್ಯೋ. ವನ. ಪ.) ಮುಂದೆ ಇವನ ತಲೆಯನ್ನು ಅರ್ಜುನನು ಕಡಿದು ಸಂಧಾನುಷ್ಠಾನ ಮಾಡುತ್ತಿದ್ದ ವೃದ್ಧಕೃತನ ಕೈಯಲ್ಲಿ ಬೀಳುವಂತೆ ಮಾಡಲು, ಅವನು ಅದನ್ನು ನೆಲದಮೇಲೆ ಬಿಸುಟದ್ದರಿಂದ ಅವನ ತಲೆ ಒಡೆದು ಬಿತ್ತು. (ದ್ರೋಣ. ಪ.)

1. ಇವರನ್ನು ನಾನು ಹೇಗೆ ಗೆದ್ದೆನು ? - ಎಂದು ಅರ್ಜುನನಿಗೆ ಸಂಶಯವಾಗಿದೆ. ಆದ್ದರಿಂದ ಈ ವೀರರೆಲ್ಲರೂ ಹತರಾಗಿದ್ದಾರೆಂಬುದನ್ನು ತೋರಿಸಿ ಭಗವಂತನು ಅವರನ್ನು ಹೆಸರಿಟ್ಟು ಹೇಳಿರುತ್ತಾನೆ ಎಂದಭಿಪ್ರಾಯ. 'ತಥಾನ್ಯಾನಪಿ ಯೋಧವೀರ್ಷಾ' ಎಂಬುದರ ಭಾಷ್ಯವು ಏಕೋ ಬಿಟ್ಟಿದೆ.

(ಭಾಷ್ಯ)

೬೯೬. ಏತತ್ ಶ್ರುತ್ವಾ ವಚನಂ ಕೇಶವಸ್ಯ ಪೂರ್ವೋಕ್ತಂ ಕೃತಾಂಜಲಿಃ
ಸನ್ ವೇಪಮಾನಃ ಕಮ್ಪಮಾನಃ¹ ಕಿರೀಟೀ ನಮಸ್ಕೃತ್ವಾ ಭೂಯಃ ಪುನರೇವ
ಆಹ ಉಕ್ತವಾನ್ ಕೃಷ್ಣಂ ಸಗದ್ಗದಂ - ಭಯಾವಿಷ್ಟಸ್ಯ ದುಃಖಾಭಿಘಾತಾತ್
ಸ್ನೇಹಾವಿಷ್ಟಸ್ಯ ಚ ಹರ್ಷೋದ್ಭವಾತ್ ಅಶ್ರುಪೂರ್ಣನೇತ್ರತ್ವೇ ಸತಿ ಶ್ಲೇಷ್ಮಣಾ
ಕಣ್ಮಾವರೋಧಃ | ತತಶ್ಚ² ವಾಚಃ ಅಪಾಟವಂ³ ಮನ್ನಶಬ್ದತ್ವಂ ಯತ್ ಸಃ ಗದ್ಗದಃ,
ತೇನ ಸಹ ವರ್ತತೇ ಇತಿ ಸಗದ್ಗದಮ್⁴ | ವಚನಮ್ ಆಹ ಇತಿ ವಚನಕ್ರಿಯಾ
ವಿಶೇಷಣಮ್ ಏತತ್ | ಭೀತಭೀತಃ ಪುನಃ ಪುನಃ ಭಯಾವಿಷ್ಟಚೇತಾಃ ಸನ್
ಪ್ರಣಮ್ಯ ಪ್ರಹೋ ಭೂತ್ವಾ 'ಆಹ' ಇತಿ ವ್ಯವಹಿತೇನ ಸಂಬಂಧಃ ||

(ಭಾಷ್ಯಾರ್ಥ)

ಹಿಂದೆ ಹೇಳಿದ ಕೇಶವನ ಈ ನುಡಿಯನ್ನು ಕೇಳಿ ಕಿರೀಟಿಯು ಕೈಮುಗಿದು
ಕೊಂಡವನಾಗಿ (ವೇಪಮಾನಃ) ನಡುಗುತ್ತಾ ನಮಸ್ಕರಿಸಿ ಮತ್ತು ಇನ್ನೊಮ್ಮೆಯೂ
ಕೃಷ್ಣನನ್ನು ಕುರಿತು (ಹೀಗೆಂದು) ಹೇಳಿದನು, ನುಡಿದವನಾದನು. ಸಗದ್ಗದವಾಗಿ -
ತುಂಬ ಹೆದರಿದವನಿಗೆ ದುಃಖದ ಹೊಡೆತವಾದ್ದರಿಂದಲೂ ತುಂಬ ಸ್ನೇಹವುಂಟಾ
ದವನಿಗೆ ಹರ್ಷವುಂಟಾದ್ದರಿಂದಲೂ ಕಣ್ಣುಗಳಲ್ಲಿ ನೀರು ತುಂಬಿಕೊಂಡು ಶ್ಲೇಷ್ಮದಿಂದ
ಗಂಟಲುಕಟ್ಟಿಕೊಂಡು ಅದರಿಂದ ಮಾತಿನಲ್ಲಿ ಪಾಟವವಿಲ್ಲದೆ (ಮಾತಿನ) ಸದ್ದು
ಸಣ್ಣಗಾಗುವ ಗದ್ಗದವೆಂಬುದಿದೆಯಷ್ಟೆ, ಅದರಿಂದೊಡಗೂಡಿರುವದು ಸಗದ್ಗದವು,
(ಅಂಥ) ಮಾತನ್ನು ನುಡಿದನು ಎಂದು - ಮಾತನಾಡುವದೆಂಬ ಕ್ರಿಯೆಗೆ ಈ
(ಸಗದ್ಗದವಾಗಿ) ಎಂಬುದು ವಿಶೇಷಣವು. ಭೀತಭೀತನಾಗಿ ಮತ್ತೆ ಮತ್ತೆ
ಹೆದರಿಕೆಯಿಂದ ತುಂಬಿದ ಚಿತ್ತವುಳ್ಳವನಾಗಿ ಪ್ರಣಾಮಮಾಡಿ ತಲೆಬಾಗಿದವನಾಗಿ
(ಆಹ) ಇಂತೆಂದನು - ಎಂದು (ಹಿಂದೆ) ದೂರವಾಗಿರುವ (ಮಾತಿಗೆ) ಸಂಬಂಧ
(ವನ್ನು ಮಾಡಿಕೊಳ್ಳಬೇಕು).

(ಭಾಷ್ಯ)

೬೯೭. ಅತ್ರ ಅವಸರೇ ಸ್ಥಾಯವಚನಂ ಸಾಭಿಪ್ರಾಯಮ್ | ಕಥಮ್ ?

1. ಮ|| ಪಾಠದಲ್ಲಿಲ್ಲ.

2. 'ತೇನ' ಮ||

3. 'ಅಪಾಟವಾತ್' ಮ||

4. 'ಸಗದ್ಗದಃ' ಎಂಬ ಮ|| ಗು|| ವಾ|| ಪಾಠಗಳಿಗಿಂತ ಇದು ಮೇಲು.

ದ್ರೋಣಾದಿಷು ಅರ್ಜುನೇನ ನಿಹತೇಷು ಅಜಯ್ಯೇಷು¹ ಚತುರ್ಷು ನಿರಾಶ್ರಯಃ
ದುರ್ಯೋಧನಃ ನಿಹತ ಏವ ಇತಿ ಮತ್ಪ್ತಾ ಧೃತರಾಷ್ಟ್ರಃ ಜಯಂ ಪ್ರತಿ ನಿರಾಶಃ ಸನ್
ಸಂದ್ಧಿಂ ಕರಿಷ್ಯತಿ, ತತಃ ಶಾನ್ತಿಃ ಉಭಯೇಷಾಂ ಭವಿಷ್ಯತಿ ಇತಿ | ತದಪಿ ನ ಅಶ್ರೌಷೀತ್
ಧೃತರಾಷ್ಟ್ರಃ ಭವಿತವ್ಯವಶಾತ್ ||೩೫||

(ಭಾಷ್ಯಾರ್ಥ)

ಈ ಸಂದರ್ಭದಲ್ಲಿ ಸಂಜಯನ ಮಾತು (ಒಂದಾನೊಂದು ವಿಶೇಷವಾದ) ಅಭಿಪ್ರಾಯದಿಂದೊಡಗೂಡಿರುವುದು. ಹೇಗೆಂದರೆ (ಯಾರಿಂದಲೂ) ಗೆಲ್ಲಲಾಗದ ದ್ರೋಣನೇ ಮೊದಲಾದ ನಾಲ್ಕು ಜನ (ವೀರರೂ) ಅರ್ಜುನನಿಂದ ನಿಹತರಾದರೆ (ಯಾರ) ಆಶ್ರಯವೂ ಇಲ್ಲದ ದುರ್ಯೋಧನನು ನಿಹತ(ನಾದಂತೆ)ಯೇ ಎಂದು ಭಾವಿಸಿ ಧೃತರಾಷ್ಟ್ರನು (ತಮ್ಮ ಕಡೆಯವರಿಗೆ) ಗೆಲುವು (ಆಗುವ)ದೆಂಬ ಆಶೆಯೇ ಇಲ್ಲದವನಾಗಿ - ಸಂಧಿಯನ್ನು ಮಾಡಿಕೊಳ್ಳುವನು. ಇದರಿಂದ ಇಬ್ಬರಿಗೂ ಶಾಂತಿಯುಂಟಾಗುವುದು ಎಂಬುದು (ಅವನ ಅಭಿಪ್ರಾಯವು. ಆದರೆ) ಆಗಬೇಕಾದದ್ದು (ಆಗಲೇಬೇಕಾದದ್ದರಿಂದ ಅದರ) ವಶನಾಗಿ ಧೃತರಾಷ್ಟ್ರನು ಇದನ್ನೂ ಕೇಳದೆ ಹೋದನು !

ಅರ್ಜುನ ಉವಾಚ -

ಸ್ಥಾನೇ ಹೃಷೀಕೇಶ ತವ ಪ್ರಕೀರ್ತ್ಯಾ

ಜಗತ್ಪ್ರಹೃಷ್ಯತ್ಯನುರಜ್ಯತೇ ಚ |

ರಕ್ಷಾಂಸಿ ಭೀತಾನಿ ದಿಶೋ ದ್ರವಂತಿ

ಸರ್ವೇ ನಮಸ್ಕಂತಿ ಚ ಸಿದ್ಧಸಂಘಾಃ

||೩೬||

೩೬. ಅರ್ಜುನನಂತೆಂದನು:- ಹೃಷೀಕೇಶನೇ, ನಿನ್ನ ಪ್ರಕೀರ್ತಿಯಿಂದ ಜಗತ್ತು ಪ್ರಹರ್ಷದಿಂದೊಡಗೂಡುತ್ತದೆ. ಅನುರಾಗದಿಂದಲೂ ಕೂಡಿಕೊಳ್ಳುತ್ತದೆ. ರಾಕ್ಷಸರು ಭೀತರಾಗಿ ದಿಕ್ಕು(ದಿಕ್ಕು)ಗಳಿಗೆ ಓಡುತ್ತಾರೆ. ಸಿದ್ಧರ ಸಂಘಗಳೆಲ್ಲವೂ ನಮಸ್ಕರಿಸುವವು. ಇದು ಯುಕ್ತವೇ (ತಕ್ಕ ವಿಷಯದಲ್ಲಿಯೇ).

(ಭಾಷ್ಯ)

೬೯೮. ಸ್ಥಾನೇ ಯುಕ್ತಮ್ | ಕಿಂ ತತ್ ? ತವ ಪ್ರಕೀರ್ತ್ಯಾ ತ್ವನ್ಮಾಹಾತ್ಮ್ಯ

1. ಈ ಮ|| ಮೈ|| ಪಾಠವೇ 'ಅಜೇಯೇಷು' ಎಂಬ ಪಾಠಕ್ಕಿಂತ ಮೇಲು.

ಕೀರ್ತನೇನ ಶ್ರುತೇನ ಹೇ¹ ಹೃಷೀಕೇಶ ಯತ್ ಜಗತ್ ಪ್ರಹೃಷ್ಯತಿ ಪ್ರಹರ್ಷಮ್
 ಉಪೈತಿ ತತ್ ಸ್ಥಾನೇ ಯುಕ್ತಮ್ ಇತ್ಯರ್ಥಃ | ಅಥವಾ ವಿಷಯವಿಶೇಷಣಂ 'ಸ್ಥಾನೇ'
 ಇತಿ | ಯುಕ್ತೋ ಹರ್ಷಾದಿವಿಷಯಃ ಭಗವಾನ್ ಯತಃ ಈಶ್ವರಃ ಸರ್ವಾತ್ಮಾ
 ಸರ್ವಭೂತಸುಹೃಚ್ಚ ಇತಿ | ತಥಾ ಅನುರಜ್ಯತೇ ಅನುರಾಗಂ ಚ ಉಪೈತಿ | ತಚ್ಚ
 ವಿಷಯೇ ಇತಿ ವ್ಯಾಖ್ಯೇಯಮ್ | ಕಿಂಚ ರಕ್ಷಾಂಸಿ ಭೀತಾನಿ ಭಯಾವಿಷ್ಟಾನಿ ದಿಶಃ
 ದ್ರವಂತಿ ಗಚ್ಚಂತಿ | ತಚ್ಚ ಸ್ಥಾನೇ ವಿಷಯೇ | ಸರ್ವೇ ನಮಸ್ಯಂತಿ ನಮಸ್ಕರ್ವಂತಿ² ಚ
 ಸಿದ್ಧಸಂಘಃ ಸಿದ್ಧಾನಾಂ³ ಸಮುದಾಯಾಃ ಕಪಿಲಾದೀನಾಮ್ | ತಚ್ಚ ಸ್ಥಾನೇ ||೩೬||

(ಭಾಷ್ಯಾರ್ಥ)

(ಸ್ಥಾನೇ) ಯುಕ್ತವು, ಅದು ಯಾವದು ? ಎಂದರೆ ನಿನ್ನ ಪ್ರಕೀರ್ತಿಯಿಂದ ನಿನ್ನ
 ಮಾಹಾತ್ಮ್ಯವನ್ನು ಹೇಳಿದ್ದನ್ನು ಕೇಳಿದಮಾತ್ರದಿಂದ, ಎಲೈ ಹೃಷೀಕೇಶನೆ, ಜಗತ್ತು
 ಪ್ರಹರ್ಷದಿಂದೊಡಗೂಡುತ್ತದೆ. ಹೆಚ್ಚಿನ ಹರ್ಷವನ್ನು ಹೊಂದುತ್ತದೆಯಲ್ಲ, ಅದು
 'ಸ್ಥಾನೇ' ಯುಕ್ತವು ಎಂದರ್ಥ. ಅಥವಾ 'ಸ್ಥಾನೇ' ಎಂಬುದು ವಿಷಯವಿಶೇಷಣ
 (ವೆಂದೂ ಹೇಳಬಹುದು). ಭಗವಂತನು ಹರ್ಷವೇ ಮುಂತಾದವುಗಳಿಗೆ ತಕ್ಕ
 ವಿಷಯವಾಗಿರುತ್ತಾನೆ, ಏಕೆಂದರೆ (ಅವನು) ಸರ್ವರ ಆತ್ಮನೂ ಸರ್ವಭೂತಗಳಿಗೂ
 ಉಪಕಾರಮಾಡುವವನೂ ಆದ ಈಶ್ವರನು - ಎಂದು (ಅರ್ಥಮಾಡಬೇಕು).
 ಹಾಗೆಯೇ 'ಅನುರಜ್ಯತೇ' ಅನುರಾಗವನ್ನೂ ಹೊಂದುತ್ತದೆ. 'ಅದೂ (ಸರಿಯಾದ)
 ವಿಷಯದಲ್ಲಿಯೇ'⁴ ಎಂದು ವ್ಯಾಖ್ಯಾನ ಮಾಡಬೇಕು. ಮತ್ತು ರಾಕ್ಷಸರು ಹೆದರಿ
 ಕೊಂಡು ಅಂಜಿಕೆಯಿಂದ ತುಂಬಿಕೊಂಡವರಾಗಿ ದಿಕ್ಕು(ದಿಕ್ಕು)ಗಳಿಗೆ ಓಡುತ್ತಿರುವರು,
 ಹೋಗುತ್ತಿರುವರು. ಅದೂ ತಕ್ಕ ವಿಷಯದಲ್ಲಿಯೇ. ಸಿದ್ಧಸಂಘಗಳು ಕಪಿಲರೇ
 ಮೊದಲಾದ ಸಿದ್ಧರ ಗುಂಪುಗಳು ಎಲ್ಲವೂ ನಮಸ್ಕರಿಸುವವು, ಅಡ್ಡಬೀಳುವವು. ಅದೂ
 (ತಕ್ಕ) ವಿಷಯದಲ್ಲಿಯೇ.

(ಭಾಷ್ಯ)

೬೯೯. ಭಗವತಃ⁵ ಹರ್ಷಾದಿವಿಷಯತ್ವೇ ಹೇತುಂ ದರ್ಶಯತಿ -

1. ಈ ಮಾತು ಮೈ || ಪಾಠದಲ್ಲಿಲ್ಲ.
2. 'ನಮಸ್ಕಾರಂ ಕುರ್ವಂತಿ' ಮ|| ಮೈ||
3. ಇದಾದಬಳಿಕ 'ಸಂಘಃ' ಎಂದು ಮ||
4. ಮೊದಲನೆಯ ವ್ಯಾಖ್ಯಾನದಲ್ಲಿ 'ಸ್ಥಾನೇ' ಎಂಬುದು ಯುಕ್ತ ಎಂಬರ್ಥದ ಅವ್ಯಯ ;
 ಎರಡನೆಯ ವ್ಯಾಖ್ಯಾನದಲ್ಲಿ 'ಯೋಗ್ಯವಾದ ವಿಷಯದಲ್ಲಿ' ಎಂಬರ್ಥದ ಸಪ್ತಮ್ಯಂತಪದ.
5. 'ಅತಶ್ಚ ಭಗವತಃ' ಮ|| ಮೈ||

(ಭಾಷ್ಯಾರ್ಥ)

ಭಗವಂತನು ಹರ್ಷಾದಿಗಳಿಗೆ (ತಕ್ಕ) ವಿಷಯನೆಂಬುದಕ್ಕೆ ಕಾರಣವನ್ನು ತಿಳಿಸುತ್ತಾನೆ¹ :-

ಕಸ್ಮಾಚ್ಚ ತೇ ನ ನಮೇರನ್ ಮಹಾತ್ಮನ್
ಗರೀಯಸೇ ಬ್ರಹ್ಮಣೋಽಪ್ಯಾದಿಕರ್ತ್ರೇ |

ಅನನ್ತ ದೇವೇಶ ಜಗನ್ನಿವಾಸ

ತ್ವಮಕ್ಷರಂ ಸದಸತ್ ತತ್ಪರಂ ಯತ್

||೩೨||

೩೨. ಮತ್ತು, ಎಲೈ ಮಹಾತ್ಮನೆ, ಬ್ರಹ್ಮನಿಗೆಕೂಡ ಆದಿಕರ್ತೃ ವಾಗಿರುವ (ಎಲ್ಲರಿಗೂ) ದೊಡ್ಡವನಾದ ನಿನಗೆ ಏತಕ್ಕೆತಾನೆ ನಮಿಸದೆ ಇದ್ದಾರು ? ಅನಂತನೆ, ದೇವೇಶನೆ, ಜಗನ್ನಿವಾಸನೆ, ಸತ್ತು, ಅಸತ್ತು - (ಇವೆರಡನ್ನೂ) ಮೀರಿರುವುದು ಯಾವದೋ ಆ ಅಕ್ಷರವು ನೀನು.

(ಭಾಷ್ಯ)

೨೦೦. ಕಸ್ಮಾಚ್ಚ ಹೇತೋಃ ತೇ ತುಭ್ಯಂ ನ ನಮೇರನ್ ನ ನಮಸ್ಕುರ್ಯುಃ ಹೇ ಮಹಾತ್ಮನ್, ಗರೀಯಸೇ ಗುರುತರಾಯ | ಯತಃ ಬ್ರಹ್ಮಣಃ ಹಿರಣ್ಯ ಗರ್ಭಸ್ಯಾಪಿ ಆದಿಕರ್ತಾ ಕಾರಣಮ್ ಅತಃ ತಸ್ಮಾತ್ ಆದಿಕರ್ತ್ರೇ ಕಥಮ್ ಏತೇ ನ ನಮಸ್ಕುರ್ಯುಃ ? ಅತಃ ಹರ್ಷಾದೀನಾಂ ನಮಸ್ಕಾರಸ್ಯ ಚ ಸ್ಥಾನಂ ತ್ವಮ್ ಅರ್ಹಃ ವಿಷಯಃ ಇತ್ಯರ್ಥಃ | ಹೇ ಅನನ್ತ, ದೇವೇಶ, ಹೇ ಜಗನ್ನಿವಾಸ, ತ್ವಮ್ ಅಕ್ಷರಂ ತತ್ ಪರಂ ಯತ್ ವೇದಾನ್ತೇಷು ಶ್ರೂಯತೇ | ಕಿಂ ತತ್ ? ಸದಸತ್ ಇತಿ | ಸತ್ ವಿದ್ಯಮಾನಮ್ | ಅಸಚ್ಚ ಯತ್ರ ನಾಸ್ತಿ ಇತಿ ಬುದ್ಧಿಃ | ತೇ ಉಪಧಾನಭೂತೇ² ಸದಸತೀ ಯಸ್ಯ ಅಕ್ಷರಸ್ಯ | ಯದ್ವಾರ್ಷೇಣ ಸದಸತೀ ಇತಿ ಉಪಚರ್ಯತೇ | ಪರಮಾರ್ಥತಸ್ತು ಸದಸತೋಃ ಪರಂ ತತ್ ಅಕ್ಷರಮ್³ ಯತ್ ಅಕ್ಷರಂ ವೇದವಿದಃ ವದಂತಿ ತತ್ ತ್ವಮೇವ ನಾನ್ಯತ್ ಇತ್ಯಭಿಪ್ರಾಯಃ ||೩೨||

1. 'ಅತಶ್ಚ' ಎಂಬ ಪಾಠಕ್ಕೆ 'ಈ ಕಾರಣದಿಂದಲೂ' ಎಂದು ವಾಕ್ಯದ ಮೊದಲು ಸೇರಿಸಿಕೊಳ್ಳಬೇಕು.

2. 'ಉಪಾಧಿಭೂತೇ' ಮೈ|| ; 'ಉಪಾದಾನ' ಎಂಬ ಮ|| ಪಾಠವು ಅಚ್ಚಿನ ತಪ್ಪು.

3. 'ತತ್ ಯದಕ್ಷರಮ್' ಎಂದೇ ನಿ|| ಗು||

(ಭಾಷ್ಯಾರ್ಥ)

ಮತ್ತು ಏತಕ್ಕೆ (ಯಾವ) ಕಾರಣದಿಂದ (ತೇ = ತುಭ್ಯಂ) ನಿನಗೆ (ಅವರು) ಎಲೈ ಮಹಾತ್ಮನೇ, ನಮಿಸದಿರುವರು ನಮಸ್ಕರಿಸದೆ ಇದ್ದಾರು ? ಬಹಳ ದೊಡ್ಡವನಾದ (ಎಲ್ಲರಿಗಿಂತಲೂ) ಹಿರಿಯವನಾದ, (ನೀನು) ಬ್ರಹ್ಮನಿಗೂ ಹಿರಣ್ಯಗರ್ಭನಿಗೂ ಆದಿಕರ್ತನು, ಕಾರಣವಷ್ಟೆ ? ಆದ್ದರಿಂದ (ಅಂಥ) ಆದಿಕರ್ತನಾದ (ನಿನಗೆ) ಇವರು ಹೇಗೆತಾನೆ ನಮಸ್ಕರಿಸದೆ ಇದ್ದಾರು ? ಆದ್ದರಿಂದ ಹರ್ಷವೇ ಮುಂತಾದವುಗಳಿಗೂ ನಮಸ್ಕಾರಕ್ಕೂ ನೀನು ಸ್ಥಾನವು ತಕ್ಕ ವಿಷಯವು ಎಂದರ್ಥ.¹ ಎಲೈ ಅನಂತನೇ, ದೇವೇಶನೇ, ಎಲೈ ಜಗನ್ನಿವಾಸನೇ, ಯಾವದನ್ನು ಹೆಚ್ಚಿನ ಅಕ್ಷರವೆಂದು ವೇದಾಂತ(ವಚನ)ಗಳಲ್ಲಿ² ಹೇಳಿದೆಯೋ ಅದು ನೀನೇ. ಅದು ಯಾವದು ? ಎಂದರೆ ಸದಸತ್ತುಗಳು - ಸತ್ತು ಎಂದರೆ ಇರತಕ್ಕದ್ದು, ಮತ್ತು ಅಸತ್ತು ಎಂದರೆ ಯಾವದರ (ವಿಷಯದ)ಲ್ಲಿ 'ಇಲ್ಲ' ಎಂಬ ಬುದ್ಧಿ(ಯುಂಟಾಗುವದೋ) ಅದು. ಆ ಸದಸತ್ತುಗಳು - ಯಾವ ಅಕ್ಷರಕ್ಕೆ ಉಪಾಧಿಗಳಾಗಿರುವವೋ, ಮತ್ತು (ಯಾವದು) ಅವುಗಳ ಮೂಲಕ (ತಾನೂ) ಸದಸತ್ತುಗಳೆಂದು ಉಪಚಾರದಿಂದ ಕರೆಯಲ್ಪಡುವದೋ, ಆದರೆ ನಿಜವಾಗಿ ನೋಡಿದರೆ, ವೇದವನ್ನು ಬಲ್ಲವರು ಅಕ್ಷರವನ್ನುವ³ ಯಾವದು ಸದಸತ್ತುಗಳೆರಡಕ್ಕಿಂತಲೂ ಆಚೆ (ಇರುವದೋ),⁴ ಆ (ಅಕ್ಷರವು) ನೀನೇ, ಬೇರೊಂದಲ್ಲ ಎಂದು ಅಭಿಪ್ರಾಯ.

(ಭಾಷ್ಯ)

೨೦೧. ಪುನರಪಿ ಸ್ತೌತಿ -

(ಭಾಷ್ಯಾರ್ಥ)

ಮತ್ತೂ (ಭಗವಂತನನ್ನು) ಹೊಗಳುತ್ತಾನೆ :-

1. ನೀನು ಸರ್ವರ ಆತ್ಮನಾದ್ದರಿಂದ ಹರ್ಷಾನುರಾಗಗಳಿಗೆ ವಿಷಯನು ಎಂದು ಹಿಂದಿನ ಶ್ಲೋಕಾರ್ಥವನ್ನು ಹೇಳಿತ್ತು ; ಜಗತ್ತಿಗೆಲ್ಲ ಆದಿಕಾರಣನಾದ್ದರಿಂದಲೂ ಅವುಗಳಿಗೆ ತಕ್ಕ ವಿಷಯನು ಎಂದು ಇಲ್ಲಿ ಹೇಳಿದೆ ಎಂದು ಭಾವ.

2. ಬೃ. ೩-೩-೮, ಮುಂ. ೧-೧-೫ ಮುಂತಾದವುಗಳಲ್ಲಿ.

3. ಉ-೧೦೮ ಸೂಚನೆಯಿದು.

4. ಸತ್ತೆಂಬ ವ್ಯಾಕೃತ, ಅಸತ್ತೆಂಬ ಅವ್ಯಾಕೃತ - ಇವೆರಡಕ್ಕಿಂತಲೂ ಬೇರೆ. ಮುಂ. ಭಾ. ೨-೧-೨ (ಭಾ. ಭಾ. ೫೫).

ತ್ವಮಾದಿದೇವಃ ಪುರುಷಃ ಪುರಾಣ-

ಸ್ವಮಸ್ಯ ವಿಶ್ವಸ್ಯ ಪರಂ ನಿಧಾನಮ್ |

ವೇತ್ತಾಸಿ ವೇದ್ಯಂ ಚ ಪರಂ ಚ ಧಾಮ

ತ್ವಯಾ ತತಂ ವಿಶ್ವಮನನ್ತರೂಪ

||೨೮||

೨೮. ನೀನು ಆದಿದೇವನು, ಪುರಾಣಪುರುಷನು ; ನೀನು ಈ ವಿಶ್ವಕ್ಕೆ ಪರ ನಿಧಾನವು. ವೇತ್ತನಾಗಿರುವೆ, ವೇದ್ಯವೂ (ಆಗಿರುವೆ) ; ಪರಧಾಮವೂ (ಆಗಿರುವೆ). ಅನಂತರೂಪನೆ, ವಿಶ್ವವು ನಿನ್ನಿಂದ ತತವಾಗಿರುತ್ತದೆ.

(ಭಾಷ್ಯ)

೨೦೨. ತ್ವಮ್ ಆದಿದೇವಃ ಜಗತಃ ಸೃಷ್ಟ್ಯತ್ವಾತ್, ಪುರುಷಃ ಪುರಿ ಶಯನಾತ್ ಪುರಾಣಃ ಚಿರಂತನಃ | ತ್ವಮೇವ ಅಸ್ಯ ವಿಶ್ವಸ್ಯ ಪರಂ ಪ್ರಕೃಷ್ಟಂ ನಿಧಾನಂ ನಿಧೀಯತೇ ಅಸ್ಮಿನ್ ಜಗತ್ ಸರ್ವಂ ಮಹಾಪ್ರಲಯಾದೌ ಇತಿ | ಕಿಂಚ ವೇತ್ತಾ ಅಸಿ ವೇದಿತಾ ಅಸಿ ಸರ್ವಸ್ಥೈವ ವೇದ್ಯಜಾತಸ್ಯ | ಯಚ್ಚ ವೇದ್ಯಂ ವೇದನಾರ್ಹಂ ತಚ್ಚ¹ ಅಸಿ | ಪರಂ ಚ ಧಾಮ ಪರಮಂ ಪದಂ ವೈಷ್ಣವಮ್ | ತ್ವಯಾ ತತಂ ವ್ಯಾಪ್ತಂ ವಿಶ್ವಂ ಸಮಸ್ತಂ² ಹೇ ಅನನ್ತರೂಪ³ ಅಂತಃ ನ ವಿದ್ಯತೇ ತವ ರೂಪಾಣಾಮ್ ||೨೮||

(ಭಾಷ್ಯಾರ್ಥ)

ನೀನು ಜಗತ್ತಿನ ಮೊದಲ ದೇವನು, ಏಕೆಂದರೆ (ನೀನೇ ಅದನ್ನು) ಸೃಷ್ಟಿಸುವವನು. ಪುರಾಣನಾದ ಹಳಬನಾದ ಪುರುಷನು, ಏಕೆಂದರೆ ಪುರದಲ್ಲಿ⁴ ಇರುತ್ತೀಯೆ. ನೀನೇ ಈ ವಿಶ್ವಕ್ಕೆ ಪರವಾದ ಹೆಚ್ಚಿನ ನಿಧಾನವು ; ಮಹಾಪ್ರಲಯವೇ ಮುಂತಾದ ಕಾಲದಲ್ಲಿ⁵ ಈ (ಪರಮಾತ್ಮನಲ್ಲಿ) ಜಗತ್ತೆಲ್ಲವೂ ಇಡಲ್ಪಡುತ್ತದೆ ಯಾದ್ದರಿಂದ (ಇವನು ನಿಧಾನವು). ಮತ್ತು (ನೀನು) ವೇತ್ತನಾಗಿರುವೆ, ತಿಳಿಯ ಬೇಕಾದ ಎಲ್ಲವನ್ನೂ ತಿಳಿಯುವವನಾಗಿರುವೆ ; ಮತ್ತು ವೇದ್ಯವೂ ತಿಳಿಯತಕ್ಕದ್ದು ಏನೇನು (ಇದೆಯೋ) ಅದೂ ಆಗಿರುವೆ. ಮತ್ತು ಪರಧಾಮವು ಹೆಚ್ಚಿನ ವಿಷ್ಣುವಿನ ಸ್ಥಾನವು. ಎಲೈ ಅನಂತರೂಪನೆ, ನಿನ್ನ ರೂಪಗಳಿಗೆ ಅಂತವು ಇರುವದಿಲ್ಲ (ವಾದ್ದರಿಂದ

1. 'ತದಪಿ' ಮ|| ಮೈ||

2. 'ಸಮಸ್ತಂ ವಿಶ್ವಮ್' ಮ||

3. ಮುಂದಿನ ವಾಕ್ಯವು ಮ|| ಮೈ|| ಗಳಲ್ಲಿಲ್ಲ.

4. ಶರೀರದೊಳಗೆ, ಹೃದಯದಲ್ಲಿ.

5. ಸುಷುಪ್ತವಸ್ಥೆಯೇ ಮುಂತಾದದ್ದರಲ್ಲಿ.

ಅನಂತರೂಪವೆನಿಸಿರುವವನೆ), ನಿನ್ನಿಂದ ವಿಶ್ವವೂ ಎಂದರೆ ಎಲ್ಲವೂ ತತವಾಗಿರುತ್ತದೆ,¹ ವ್ಯಾಪ್ತವಾಗಿರುತ್ತದೆ.

ವಾಯುರ್ಯಮೋಽಗ್ನಿವರ್ತುಣಃ ಶಶಾಜ್ಯಃ

ಪ್ರಜಾಪತಿಸ್ತ್ವಂ ಪ್ರಪಿತಾಮಹಶ್ಚ |

ನಮೋ ನಮಸ್ತೇಽಸ್ತು ಸಹಸ್ರಕೃತ್ಯಃ

ಪುನಶ್ಚ ಭೂಯೋಽಪಿ ನಮೋ ನಮಸ್ತೇ

||೩೯||

೩೯. ವಾಯು, ಯಮ, ಅಗ್ನಿ, ವರುಣ, ಶಶಾಂಕ, ಪ್ರಜಾಪತಿ, ಮತ್ತು ಪ್ರಪಿತಾಮಹ - (ಇವರೆಲ್ಲರೂ) ನೀನೇ. ನಿನಗೆ ನಮಸ್ಕಾರ, ಸಾವಿರಬಾರಿ ನಮಸ್ಕಾರವಿರಲಿ ! ಮತ್ತು ಇನ್ನೊಮ್ಮೆ ನಮಸ್ಕಾರ, ನಿನಗೆ ನಮಸ್ಕಾರ !

(ಭಾಷ್ಯ)

೨೦೩. ಕಿಂಚ ವಾಯುಃ ತ್ವಮ್ ಯಮಶ್ಚ | ಅಗ್ನಿಃ² ವರುಣಃ ಅಪಾಂಪತಿಃ | ಶಶಾಜ್ಯಃ ಚನ್ದ್ರಮಾಃ | ಪ್ರಜಾಪತಿಃ ತ್ವಂ ಕಶ್ಯಪಾದಿಃ | ಪ್ರಪಿತಾಮಹಶ್ಚ ಪಿತಾಮಹಸ್ಯಾಪಿ ಪಿತಾ ಪ್ರಪಿತಾಮಹಃ | ಬ್ರಹ್ಮಣೋಽಪಿ ಪಿತಾ ಇತ್ಯರ್ಥಃ | ನಮೋ ನಮಃ ತೇ ತುಭ್ಯಮ್ ಅಸ್ತು ಸಹಸ್ರಕೃತ್ಯಃ | ಪುನಶ್ಚ ಭೂಯೋಽಪಿ ನಮೋ ನಮಃ ತೇ | ಬಹುಶಃ ನಮಸ್ಕಾರಕ್ರಿಯಾಭ್ಯಾವೃತ್ತಿಗಣನಂ³ ಕೃತ್ವಸುಚಾ ಉಚ್ಯತೇ | 'ಪುನಶ್ಚ', 'ಭೂಯೋಽಪಿ' ಇತಿ ಶ್ರದ್ಧಾಭಕ್ತತಿಶಯಾತ್ ಅಪರಿತೋಷಮ್ ಆತ್ಮನಃ ದರ್ಶಯತಿ ||೩೯||

(ಭಾಷ್ಯಾರ್ಥ)

ಮತ್ತು ನೀನು ವಾಯು ; ಯಮನೂ ಅಗ್ನಿಯೂ ; ನೀರಿಗೆ ಒಡೆಯನಾದ ವರುಣನೂ (ನೀನೇ). ಶಶಾಂಕನು ಚಂದ್ರನು ; ನೀನು ಪ್ರಜಾಪತಿ ಎಂದರೆ ಕಶ್ಯಪನೇ ಮೊದಲಾದವರ (ರೂಪದಲ್ಲಿರುವ)ವನು.⁴ ಮತ್ತು ಪ್ರಪಿತಾಮಹನು ; ಅಜ್ಜನಿಗೂ ತಂದೆಯಾದ್ದರಿಂದ ಪ್ರಪಿತಾಮಹನು ; ಬ್ರಹ್ಮನಿಗೂ ತಂದೆ ಎಂದರ್ಥ. ನಮಸ್ಕಾರ !

1. ೨-೧೭, ೮-೨೨, ೯-೪.

2. 'ಅಗ್ನಿಶ್ಚ' ನಿ||

3. ಮ|| ಮೈ|| ಗಳ ಈ ಪಾಠವೇ ಸರಿ.

4. ಕಶ್ಯಪ, ದಕ್ಷ - ಮುಂತಾದವರು. ಬ್ರಹ್ಮನ ರೂಪದಲ್ಲಿರುವ ಪರಮಾತ್ಮನಿಂದ ಮರೀಚ್ಯಾದಿಗಳೂ ಮರೀಚಿಯಿಂದ ಕಶ್ಯಪನೂ ಕಶ್ಯಪನಿಂದ ಪ್ರಜೆಗಳೂ ಹುಟ್ಟಿದರೆಂದು ಪುರಾಣ.

(ತೇ = ತುಭ್ಯಂ) ನಿನಗೆ ಸಾವಿರಬಾರಿ ನಮಸ್ಕಾರವಿರಲಿ ! ಮತ್ತು ಇನ್ನೊಮ್ಮೆ ನಮಸ್ಕಾರ, ನಿನಗೆ ನಮಸ್ಕಾರ ! ('ಸಹಸ್ರಕೃತ್ವಃ' ಎಂಬಲ್ಲಿ) 'ಕೃತ್ವ' ಎಂಬ ಪ್ರತ್ಯಯದಿಂದ ನಮಸ್ಕಾರಕ್ರಿಯೆಯನ್ನು ಬಾರಿಬಾರಿಗೂ (ಮಾಡಿದನೆಂದು) ಎಣಿಸಿ (ಹೇಳಿದಂತಾ)ಯಿತು. 'ಪುನಶ್ಚ', 'ಭೂಯೋಽಪಿ' (ಮತ್ತು ಇನ್ನೊಮ್ಮೆ) ಎಂಬ (ಶಬ್ದಗಳಿಂದ) ಹೆಚ್ಚಿನ ಶ್ರದ್ಧಾಭಕ್ತಿಗಳು ಉಂಟಾಗಿ (ಎಷ್ಟು ನಮಸ್ಕಾರಗಳಿಂದಲೂ) ತನಗೆ ತೃಪ್ತಿಯಾಗುವದಿಲ್ಲವೆಂದು ತಿಳಿಸಿರುತ್ತಾನೆ.

ನಮಃ ಪುರಸ್ತಾದಥ ಪೃಷ್ಠತಸ್ತೇ

ನಮೋಽಸ್ತು ತೇ ಸರ್ವತ ಏವ ಸರ್ವ |

ಅನಂತವೀರ್ಯಾಮಿತವಿಕ್ರಮಸ್ತ್ವಂ

ಸರ್ವಂ ಸಮಾಪ್ನೋಷಿ ತತೋಽಸಿ ಸರ್ವಃ

||೪೦||

೪೦. ಸರ್ವನೆ, ನಿನಗೆ ಮುಂದೆ ನಮಸ್ಕಾರ, ಮತ್ತು ಹಿಂದೆಯೂ (ನಮಸ್ಕಾರ), ಎಲ್ಲಾ ಕಡೆಯಲ್ಲಿಯೂ ನಿನಗೆ ನಮಸ್ಕಾರವಿರಲಿ ! ನೀನು ಅನಂತವೀರ್ಯನು, ಅಮಿತವಿಕ್ರಮನು. ಸರ್ವವನ್ನೂ ಚೆನ್ನಾಗಿ ವ್ಯಾಪಿಸಿ ಕೊಂಡಿರುವೆ, ಅದರಿಂದ ಸರ್ವನಾಗಿರುವೆ.

(ಭಾಷ್ಯ)

೨೦೪. ತಥಾ¹ ನಮಃ ಪುರಸ್ತಾತ್ ಪೂರ್ವಸ್ತಾಂ ದಿಶಿ ತುಭ್ಯಮ್ ಅಥ ಪೃಷ್ಠತಃ ಪೃಷ್ಠತೋಽಪಿ ಚ² ತೇ | ನಮೋಽಸ್ತು ತೇ ಸರ್ವತ ಏವ ಸರ್ವಾಸು ದಿಕ್ಷು ಸರ್ವತ್ರ ಸ್ಥಿತಾಯ ಹೇ ಸರ್ವ | ಅನಂತವೀರ್ಯಾಮಿತವಿಕ್ರಮಃ | ಅನಂತಂ ವೀರ್ಯಮ್ ಅಸ್ಯ, ಅಮಿತಃ ವಿಕ್ರಮಃ ಅಸ್ಯ | ವೀರ್ಯಂ ಸಾಮರ್ಥ್ಯಂ, ವಿಕ್ರಮಃ ಪರಾಕ್ರಮಃ | ವೀರ್ಯವಾನಪಿ ಕಶ್ಚಿತ್ ಶತ್ರುವಧಾದಿವಿಷಯೇ³ ನ ಪರಾಕ್ರಮತೇ ಮನ್ದಪರಾಕ್ರಮೋ ವಾ | ತ್ವಂ ತು ಅನಂತವೀರ್ಯಃ,⁴ ಅಮಿತವಿಕ್ರಮಶ್ಚ ಇತಿ ಅನಂತವೀರ್ಯಾಮಿತವಿಕ್ರಮಃ | ಸರ್ವಂ ಸಮಸ್ತಂ ಜಗತ್ ಸಮಾಪ್ನೋಷಿ ಸಮ್ಯಕ್

1. 'ಕಿಂಚ' ಮ||

2. 'ಅಥ ಪೃಷ್ಠತೋಽಪಿ ನಮೋಽಸ್ತು ತೇ' ನಿ || ; 'ಅಥ ಪೃಷ್ಠತಸ್ತೇ ಪೃಷ್ಠತೋಽಪಿ ಚ ತೇ ನಮೋಽಸ್ತು' ಮ|| ; 'ಅಪಿ ಚ ನಮೋಽಸ್ತು ತೇ'ಮೈ ||

3. 'ಶಸ್ತ್ರಾದಿವಿಷಯೇ' ನಿ||

4. 'ಅನಂತವೀರ್ಯಶ್ಚ' ಮ||

ಏಕೇನಾತ್ಮನಾ ಆಪ್ನೋಷಿ¹ ವ್ಯಾಪ್ನೋಷಿ ಯತಃ ತತಃ ತಸ್ಮಾತ್ ಅಸಿ ಭವಸಿ ಸರ್ವಃ
ತ್ವಮ್ | ತ್ವಯಾ ವಿನಾಭೂತಂ ನ ಕಿಂಚಿತ್ ಅಸ್ತಿ ಇತ್ಯರ್ಥಃ² ||೪೦||

(ಭಾಷ್ಯಾರ್ಥ)

ಮತ್ತು ನಿನಗೆ ಮುಂದೆ ಎಂದರೆ ಪೂರ್ವದಿಕ್ಕಿನಲ್ಲಿ ನಮಸ್ಕಾರ. ಮತ್ತು ಹಿಂದೆಯೂ ಹಿಂದುಗಡೆಯೂ ನಿನಗೆ (ನಮಸ್ಕಾರ) ! ಎಲ್ಲಾ ಕಡೆಯಲ್ಲಿಯೂ ಎಲ್ಲಾ ದಿಕ್ಕುಗಳಲ್ಲಿಯೂ ಎಲ್ಲೆಲ್ಲಿಯೂ ಇರುವ ನಿನಗೆ, ಎಲೈ ಸರ್ವನೆ, ನಮಸ್ಕಾರ ! ಅನಂತವೀರ್ಯಾಮಿತವಿಕ್ರಮನು : ಈತನ ವೀರ್ಯವು ಅನಂತವಾದದ್ದು, ಈತನ ವಿಕ್ರಮವು ಅಮಿತವಾದದ್ದು. ವೀರ್ಯವೆಂದರೆ ಸಾಮರ್ಥ್ಯವು, ವಿಕ್ರಮವೆಂದರೆ ಪರಾಕ್ರಮವು. ವೀರ್ಯವಂತನಾದರೂ ಒಬ್ಬೊಬ್ಬನು ಶತ್ರುಗಳನ್ನು ಕೊಲ್ಲುವದೇ ಮುಂತಾದ ವಿಷಯದಲ್ಲಿ ಪರಾಕ್ರಮವನ್ನು ತೋರಿಸುವದಿಲ್ಲ ; ಅಥವಾ ಮೆಲ್ಲಗೆ ಪರಾಕ್ರಮ(ವನ್ನು ತೋರಿಸುತ್ತಾನೆ). ಆದರೆ ನೀನು (ಹಾಗಲ್ಲ). ಅನಂತವಾದ ವೀರ್ಯವುಳ್ಳವನು, ಮತ್ತು ಅಮಿತವಾದ ಪರಾಕ್ರಮವುಳ್ಳವನು ; ಆದ್ದರಿಂದ ಅನಂತವೀರ್ಯಾಮಿತವಿಕ್ರಮನು. ಸರ್ವ, ಎಲ್ಲಾ, ಜಗತ್ತನ್ನೂ ನಿನ್ನ ಒಂದೇ ಆತ್ಮ ಸ್ವರೂಪದಿಂದ ಚೆನ್ನಾಗಿ ವ್ಯಾಪಿಸಿಕೊಂಡಿರುವೆಯಲ್ಲವೆ ? ಆದ್ದರಿಂದ ಆದಕಾರಣ ನೀನು ಸರ್ವನಾಗಿರುವೆ ಆಗಿರುತ್ತೀಯೆ. ನಿನ್ನನ್ನು ಬಿಟ್ಟು ಯಾವದೊಂದೂ ಇರುವದಿಲ್ಲ ಎಂದರ್ಥ.³

(ಭಾಷ್ಯ)

೨೦೫. ಯತೋಽಹಂ ತ್ವನ್ಮಾಹಾತ್ಮ್ಯಾಪರಿಜ್ಞಾನಾತ್⁴ ಅಪರಾದ್ಧಃ, ಅತಃ -

(ಭಾಷ್ಯಾರ್ಥ)

ನಾನು ನಿನ್ನ ಮಾಹಾತ್ಮ್ಯವನ್ನು ಅರಿಯದೆ ಅಪರಾಧಮಾಡಿರುವೆನಲ್ಲವೆ ?
ಆದ್ದರಿಂದ :-

1. ಈ ಮಾತನ್ನು ಮ|| ಪಾಠದಂತೆ ಸೇರಿಸಿಕೊಂಡಿದೆ.

2. 'ಇತ್ಯಭಿಪ್ರಾಯಃ' ಮ|| ಮೈ||

3. ಎಲ್ಲದರ ಸ್ವರೂಪವೂ ಆತ್ಮನೇ ; ತೋರಿಕೆಯ ಹಾವನ್ನು ಹಗ್ಗವು ಎಲ್ಲಾ ಕಡೆಯಲ್ಲಿಯೂ ವ್ಯಾಪಿಸಿಕೊಂಡಿರುವಂತೆ ಜಗತ್ತೆಲ್ಲವನ್ನೂ ವ್ಯಾಪಿಸಿಕೊಂಡಿರುವದರಿಂದ ಜಗತ್ತೆಲ್ಲವೂ ನಿಜವಾಗಿ ಪರಮಾತ್ಮನೇ, ಆತ್ಮನನ್ನು ಬಿಟ್ಟು ಯಾವದೂ ಇಲ್ಲ - ಎಂಬ ಅಭಿಪ್ರಾಯವನ್ನು 'ಸಮಾಪ್ನೋಷಿ' ಎಂಬಲ್ಲಿರುವ 'ಸಮ್' ಎಂಬ ಉಪಸರ್ಗದ ಸ್ವಾರಸ್ಯದಿಂದ ತೆಗೆದಿರುತ್ತದೆ.

4. 'ಪರಿಜ್ಞಾನಾಪರಾದ್ಧಃ' ಅ|| ; 'ಪರಿಜ್ಞಾನಾದಪರಾಧೀ' ನಿ|| ಗು||

ಸಖೀತಿ ಮತ್ವಾ ಪ್ರಸಭಂ ಯದುಕ್ತಂ

ಹೇ ಕೃಷ್ಣ ಹೇ ಯಾದವ ಹೇ ಸಖೀತಿ |

ಅಜಾನತಾ ಮಹಿಮಾನಂ ತವೇದಂ

ಮಯಾ ಪ್ರಮಾದಾತ್ ಪ್ರಣಯೇನ ವಾಪಿ

||೪೧||

ಯಚ್ಚಾವಹಾಸಾರ್ಥಮಸತ್ಪ್ರತೋಽಸಿ

ವಿಹಾರಶಯ್ಯಾಸನಭೋಜನೇಷು |

ಏಕೋಽಥವಾಪ್ಯಚ್ಯುತ ತತ್ಸಮಕ್ಷಂ

ತತ್ ಕ್ಷಾಮಯೇ ತ್ವಾಮಹಮಪ್ರಮೇಯಮ್

||೪೨||

೪೧-೪೨. ಈ ನಿನ್ನದನ್ನು, ಮಹಿಮೆಯನ್ನು, ಅರಿಯದೆ (ನೀನು) ಸಖಿನೆಂದು ಬಗೆದು 'ಎಲೆ ಕೃಷ್ಣ', 'ಎಲೆ ಯಾದವ', 'ಎಲೆ ಗೆಳೆಯ' - ಎಂದು ದಿಟ್ಟಿತನದಿಂದ, ಪ್ರಮಾದದಿಂದ ಅಥವಾ ಪ್ರಣಯದಿಂದ ಏನು ಹೇಳಿರುವೆನೋ ; ಮತ್ತು ವಿಹಾರ, ಶಯ್ಯೆ, ಆಸನ, ಭೋಜನ - ಇವುಗಳಲ್ಲಿ ಅಪಹಾಸಕ್ಕಾಗಿ ನಾನು ಒಬ್ಬನೇ ಇರುವಾಗ ಅಥವಾ ಎದುರಿಗೆ ಹಾಗೆ ಏನು ಅಸತ್ಕಾರಮಾಡಿರುವೆನೋ, ಅದನ್ನು ಕ್ಷಮಿಸಬೇಕೆಂದು ಅಪ್ರಮೇಯನಾದ ನಿನ್ನನ್ನು ಬೇಡಿಕೊಳ್ಳುವೆನು.

(ಭಾಷ್ಯ)

೨೦೬. ಸಖಾ ಸಮಾನವಯಾ ಇತಿ ಮತ್ವಾ ಜ್ಞಾತ್ವಾ ವಿಪರೀತಬುದ್ಧ್ಯಾ ಪ್ರಸಭಮ್ ಅಭಿಭೂಯ ಪ್ರಸಹ್ಯ ಯತ್ ಉಕ್ತಂ ಹೇ ಕೃಷ್ಣ, ಹೇ ಯಾದವ ಹೇ ಸಖೀತಿ ಇತಿ ಚ ಅಜಾನತಾ ಅಜ್ಞಾನಿನಾ ಮೂಢೇನ | ಕಿಮ್ ಅಜಾನತಾ ಇತಿ ? ಆಹ - ಮಹಿಮಾನಂ ಮಾಹಾತ್ಮ್ಯಂ ತವ ಇದಮ್ ಈಶ್ವರಸ್ಯ ವಿಶ್ವರೂಪಮ್ | 'ತವ ಇದಂ ಮಹಿಮಾನಮ್ ಅಜಾನತಾ' ಇತಿ ವೈಯಧಿಕರಣ್ಯೇನ ಸಂಬಂಧಃ | 'ತವ ಇಮಮ್' ಇತಿ ಪಾಠಃ ಯದಿ ಅಸ್ತಿ ತದಾ ಸಾಮಾನಾಧಿಕರಣ್ಯಮೇವ | ಮಯಾ ಪ್ರಮಾದಾತ್ ವಿಕ್ಷಿಪ್ತಚಿತ್ತತಯಾ ಪ್ರಣಯೇನ ವಾ ಅಪಿ ? ಪ್ರಣಯೋ ನಾಮ ಸ್ನೇಹನಿಮಿತ್ತಃ ವಿಸ್ರಮ್ಭಃ | ತೇನಾಪಿ ಕಾರಣೇನ ಯತ್ ಉಕ್ತವಾನಸ್ಮಿ ||೪೧||

1. 'ಅಪಹಾಸಾರ್ಥಮ್' ಮೈ|| ಮ||

2. 'ಸಖೀತಿ' ಎಂದು ಮೂಲದಲ್ಲಿರುವದು ಆರ್ಷಪ್ರಯೋಗವು.

ಯಚ್ಚ ಅವಹಾಸಾರ್ಥಂ ಪರಿಹಾಸಪ್ರಯೋಜನಾಯ ಅಸತ್ಪುತಃ ಪರಿಭೂತಃ
ಅಸಿ ಭವಸಿ¹ | ಕ್ವ ? ವಿಹಾರಶಯ್ಯಾಸನಭೋಜನೇಷು ವಿಹರಣಂ ವಿಹಾರಃ
ಪಾದವ್ಯಾಯಾಮಃ² | ಶಯನಂ ಶಯ್ಯಾ | ಆಸನಮ್ ಆಸ್ಥಾಯಿಕಾ | ಭೋಜನಮ್
ಅದನಮ್ | ಇತಿ ಏತೇಷು ವಿಹಾರಶಯ್ಯಾಸನಭೋಜನೇಷು ಏಕಃ ಪರೋಕ್ಷಃ ಸನ್
ಅಸತ್ಪುತೋಽಸಿ ಪರಿಭೂತೋಽಸಿ³ | ಅಥವಾ ಅಪಿ ಹೇ ಅಚ್ಯುತ, ತತ್ ಸಮಕ್ಷಂ
ತಚ್ಚಬ್ಧಃ ಕ್ರಿಯಾವಿಶೇಷಣಾರ್ಥಃ | ಪ್ರತ್ಯಕ್ಷಂ ವಾ ಅಸತ್ಪುತೋಽಸಿ ತತ್ ಸರ್ವಂ
ಅಪರಾಧಜಾತಂ ಕ್ಷಾಮಯೇ ಕ್ಷಮಾಂ ಕಾರಯೇ ತ್ವಾಮ್ ಅಹಮ್ ಅಪ್ರಮೇಯಂ
ಪ್ರಮಾಣಾತೀತಮ್⁴ ||೪೨||

(ಭಾಷ್ಯಾರ್ಥ)

ಸಖನು, ನನ್ನಷ್ಟೇ ವಯಸ್ಸಿನವನು ಎಂದು ಬಗೆದು ಭಾವಿಸಿಕೊಂಡು ತಪ್ಪು
ತಿಳಿವಳಿಕೆಯಿಂದ ದಿಟ್ಟತನದಿಂದ ತಿರಸ್ಕರಿಸಿ ಜೋರಾಗಿ 'ಎಲೆ ಕೃಷ್ಣ', 'ಎಲೆ
ಯಾದವ', 'ಎಲೆ ಗೆಳೆಯ' ಎಂದು ಅರಿಯದೆ ಮೂಢನಾಗಿ ; ಏನು ಹೇಳಿರುವೆನೋ.
ಏನನ್ನರಿಯದೆ ? - ಎಂದರೆ (ಅರ್ಜುನನು) ಹೇಳುತ್ತಾನೆ ; ಮಹಿಮೆಯನ್ನು ಈ
ವಿಶ್ವರೂಪವೆಂಬ ಈಶ್ವರನಾದ ನಿನ್ನ ಮಾಹಾತ್ಮ್ಯಯನ್ನು (ಅರಿಯದೆ), (ಇಲ್ಲಿ)
'ತವೇದಂ ಮಹಿಮಾನಮ್ ಅಜಾನತಾ' (ಎಂಬಲ್ಲಿ 'ಇದಮ್' ಎಂಬುದು
ನಪುಂಸಕವಾಗಿ 'ಮಹಿಮಾನಮ್; ಎಂಬುದು ಪುಲ್ಲಿಂಗವಾಗಿರುವದರಿಂದ ಇದು ನಿನ್ನ
ಮಾಹಾತ್ಮ್ಯವು, ಮಹಿಮೆಯನ್ನರಿಯದೆ) ಎಂದು ವೈಯಧಿಕರಣ್ಯವಾಗಿ ಸಂಬಂಧವನ್ನು
ಮಾಡಿಕೊಳ್ಳಬೇಕು. 'ತವ ಇಮಮ್' ಎಂಬ ಪಾಠವಿದ್ದರೆ ('ಈ ನಿನ್ನ ಮಹಿಮೆಯನ್ನು'
ಎಂದು) ಸಮಾನಾಧಿಕರಣ (ಸಂಬಂಧ)ವೇ (ಆಗುವದು). ಪ್ರಮಾದದಿಂದ ಚಿತ್ತವು
ಎತ್ತಲೋ ಹೋಗಿದ್ದದ್ದರಿಂದ ಅಥವಾ ಪ್ರಣಯದಿಂದ - ಪ್ರಣಯವೆಂದರೆ
ಸ್ನೇಹದಿಂದ ಉಂಟಾದ ವಿಶ್ವಾಸವು. ಆ ಕಾರಣದಿಂದಲಾದರೂ - ನಾನು ಏನೇನು
ಹೇಳಿರುವೆನೋ ||೪೧||

ಮತ್ತು ಅಪಹಾಸಕ್ಕಾಗಿ ಪರಿಹಾಸ್ಯವೆಂಬ ಪ್ರಯೋಜನಕ್ಕಾಗಿ (ನಿನ್ನನ್ನು) ಏನು
ತಿರಸ್ಕಾರಮಾಡಿರುವೆನೋ - ಎಲ್ಲಿ ? ಎಂದರೆ ವಿಹಾರಶಯ್ಯಾಸನಭೋಜನಗಳಲ್ಲಿ.
ವಿಹಾರವೆಂದರೆ ಓಡಾಡುವದು, ಕಾಲಾಡಿ (ಬರುವದು), ಶಯ್ಯೆ ಎಂದರೆ ಮಲಗಿರುವದು

1. 'ಭವಸಿ ತ್ವಮ್' ಮ|| ಮೈ||
2. ಮ|| ಮೈ|| ಗು|| ಗಳಲ್ಲಿಲ್ಲ.
3. 'ಪರಿಭೂತೋಽಸಿ ತ್ವಮ್' ಮ||
4. ನಿ|| ಗು|| ಗಳಲ್ಲಿಲ್ಲ.

ವದು, ಆಸನವೆಂದರೆ ಕುಳಿತಿರುವದು, ಭೋಜನ ಎಂದರೆ ಊಟಮಾಡುವದು - ಈ ವಿಹಾರಶಯ್ಯಾಸನಭೋಜನಗಳಲ್ಲಿ ಒಬ್ಬನೇ, ಪರೋಕ್ಷವಾಗಿದ್ದವನಾಗಿ (ನನ್ನಿಂದ) ಅಸತ್ಪುತನಾಗಿರುವೆಯೋ ತಿರಸ್ಪುತನಾಗಿರುವೆಯೋ ; ಅಥವಾ ಎಲೈ ಅಚ್ಯುತನೆ, ಸಮಕ್ಷವಾಗಿ ಹಾಗೆ - ಇಲ್ಲಿ ತತ್ ಎಂಬ ಮಾತು (ಹಾಗೆ) ಎಂದು ಕ್ರಿಯಾ ವಿಶೇಷಣಕ್ಕಾಗಿ (ಬಂದಿರುತ್ತದೆ) - ಪ್ರತ್ಯಕ್ಷವಾಗಿಯೇ ಆಗಲಿ ತಿರಸ್ಪುತನಾಗಿರುವೆಯೋ ; ಆ ಅಪರಾಧಸಮೂಹವನ್ನೆಲ್ಲ, ಅಪ್ರಮೇಯನಾದ ಪ್ರಮಾಣಾತೀತನಾದ ನಿನ್ನನ್ನು ಕ್ಷಮಾಪಣೆಬೇಡುತ್ತೇನೆ, ಕ್ಷಮೆಯನ್ನು (ಮಾಡಬೇಕೆಂದು) ಕೇಳಿಕೊಳ್ಳುತ್ತೇನೆ.

ಪಿತಾಸಿ ಲೋಕಸ್ಯ ಚರಾಚರಸ್ಯ

ತ್ವಮಸ್ಯ ಪೂಜ್ಯಶ್ಚ ಗುರುರ್ಗರೀಯಾನ್ |

ನ ತ್ವತ್ಸಮೋಽಸ್ತುಭ್ಯಧಿಕಃ ಕುತೋಽನ್ಯೋ

ಲೋಕತ್ರಯೇಽಪ್ರತಿಮಪ್ರಭಾವ

||೪೩||

೪೩. ಈ ಚರಾಚರಲೋಕಕ್ಕೆ ನೀನು ತಂದೆಯಾಗಿರುವೆ, ಪೂಜ್ಯನೂ ಹೆಚ್ಚಿನ ಗುರುವೂ (ಆಗಿರುವೆ). ಅಪ್ರತಿಮಪ್ರಭಾವನೆ, ಲೋಕತ್ರಯದಲ್ಲಿಯೂ ನಿನಗೆ ಸಮನಾದವನು ಇಲ್ಲ ; (ಇನ್ನು ನಿನಗಿಂತ) ಹೆಚ್ಚಿನವನು ಎಲ್ಲಿ(ದ್ದಾನು) ?

(ಭಾಷ್ಯ)

೨೦೨. ಯತಃ ತ್ವಮ್ ಪಿತಾ ಅಸಿ ಜನಯಿತಾ ಅಸಿ ಲೋಕಸ್ಯ ಪ್ರಾಣಿಜಾತಸ್ಯ ಚರಾಚರಸ್ಯ ಸ್ಥಾವರಜಙ್ಗಮಸ್ಯ¹ | ನ ಕೇವಲಂ ತ್ವಮ್ ಅಸ್ಯ ಜಗತಃ ಪಿತಾ ಪೂಜ್ಯಶ್ಚ ಪೂಜಾರ್ಹಃ | ಯತಃ ಗುರುಃ ಗರೀಯಾನ್ ಗುರುತರಃ | ಕಸ್ಮಾತ್ ಗುರುತರಃ ತ್ವಮ್ ಇತಿ ? ಆಹ - ನ.ತ್ವತ್ಸಮಃ ತ್ವತ್ತುಲ್ಯಃ ಅನ್ಯಃ ಅಸ್ತಿ | ನ ಹಿ ಈಶ್ವರದ್ವಯಂ ಸಂಭವತಿ | ಅನೇಕೇಶ್ವರತ್ವೇ ವ್ಯವಹಾರಾನುಪಪತ್ತೇಃ | ತ್ವತ್ಸಮ ಏವ ತಾವತ್ ಅನ್ಯೋ ನ ಸಂಭವತಿ | ಕುತ ಏವ ಅನ್ಯಃ ಅಭ್ಯಧಿಕಃ ಸ್ಯಾತ್ ? ಲೋಕತ್ರಯೇಽಪಿ ಸರ್ವಸ್ಮಿನ್ | ಅಪ್ರತಿಮಪ್ರಭಾವ | ಪ್ರತಿಮೀಯತೇ ಯಯಾ ಸಾ ಪ್ರತಿಮಾ | ನ ವಿದ್ಯತೇ ಪ್ರತಿಮಾ ಯಸ್ಯ ಪ್ರಭಾವಸ್ಯ ಸ ತ್ವಮ್ ಅಪ್ರತಿಮಪ್ರಭಾವಃ | ಹೇ ಅಪ್ರತಿಮಪ್ರಭಾವ, ನಿರತಿಶಯಪ್ರಭಾವ ಇತ್ಯರ್ಥಃ ||೪೩||

1. 'ಜಗತಃ' ಎಂದು ಹೆಚ್ಚಾಗಿ ಮ||

(ಭಾಷ್ಯಾರ್ಥ)

ಏಕೆಂದರೆ ನೀನು ಚರಾಚರವೆಂಬ ಸ್ಥಾವರಜಂಗಮ (ರೂಪ)ವಾದ ಲೋಕಕ್ಕೆ ಪ್ರಾಣಿಜಾತಕ್ಕೆ ತಂದೆಯಾಗಿರುವೆ, ಹಡೆದಿರುವವನಾಗಿರುತ್ತೀಯೆ. ಈ ಜಗತ್ತಿಗೆ ನೀನು ತಂದೆ ಮಾತ್ರವಲ್ಲ, ಪೂಜ್ಯನೂ ಪೂಜೆಗೆ ತಕ್ಕವನೂ (ಆಗಿರುವೆ) ; ಏಕೆಂದರೆ (ಎಲ್ಲರಿಗೂ) 'ಗರಿಯಾನ್' ಬಹಳ ಹೆಚ್ಚಿನ ಗುರು(ವಾಗಿರುವೆ). ನೀನು (ಎಲ್ಲರಿಗಿಂತಲೂ) ಹೆಚ್ಚಿನವನೆಂಬುದು ಹೇಗೆ ? - ಎಂದರೆ ಹೇಳುತ್ತಾನೆ : ನಿನಗೆ ಸಮನಾದವನು ನಿನ್ನನ್ನು ಹೋಲುವವನು ಮತ್ತೊಬ್ಬನು ಇರುವದಿಲ್ಲ. ಈಶ್ವರನು ಇಬ್ಬರೆಂಬುದು ಹೊಂದುವಹಾಗೆಯೇ ಇಲ್ಲ ; ಏಕೆಂದರೆ ಒಬ್ಬನಿಗಿಂತ ಹೆಚ್ಚು ಈಶ್ವರ ರಿದ್ದರೆ ವ್ಯವಹಾರವೇ ಸಾಗಲಾರದು.¹ ನಿನಗೆ ಸಮನಾದವನೇ ಮೊದಲು ಇರುವ ಹಾಗಿಲ್ಲ ; ಇನ್ನು (ನಿನಗಿಂತ) ಹೆಚ್ಚಿನವನು ಇಡೀ ಮೂರು ಲೋಕದಲ್ಲಿ ಯಾದರೂ ಹೆಚ್ಚಿನವನು ಬೇರೆ ಎಲ್ಲಿದ್ದಾನು ? ಎಲೈ ಅಪ್ರತಿಮಪ್ರಭಾವನೆ - ಯಾವ (ಹೋಲಿಕೆಯಿಂದ) ಅಳಿಯಲ್ಪಡುವದೋ ಅದು ಪ್ರತಿಮೆ ; ಅಂಥ ಯಾವನ ಪ್ರಭಾವಕ್ಕೆ ಪ್ರತಿಮೆಯಿಲ್ಲವೋ ಅಂಥ(ವನಾದ್ದರಿಂದ) ನೀನು ಅಪ್ರತಿಮಪ್ರಭಾವನು. ಎಲೈ ಅಪ್ರತಿಮಪ್ರಭಾವನೆ, ಎಂದರೆ - ಮಿಗಿಲಿಲ್ಲದ ಪ್ರಭಾವವುಳ್ಳತನೆ, ಎಂದರ್ಥ.

ತಸ್ಮಾತ್ ಪ್ರಣಮ್ಯ ಪ್ರಣಿಧಾಯ ಕಾಯಂ

ಪ್ರಸಾದಯೇ ತ್ವಾಮಹಮೀಶಮೀಡ್ಯಮ್ |

ಪಿತೇವ ಪುತ್ರಸ್ಯ ಸಖೇವ ಸಖ್ಯುಃ

ಪ್ರಿಯಃ ಪ್ರಿಯಾಯಾರ್ಹಸಿ ದೇವ ಸೋಡ್ಯಮ್ ||೪೪||

೪೪. ಆದ್ದರಿಂದ ಪ್ರಣಾಮಮಾಡಿ ಕಾಯವನ್ನು ಪ್ರಣಿಧಾನ ಮಾಡಿ ಈಡ್ಯನಾದ ಈಶನಾದ ನಿನ್ನನ್ನು ಪ್ರಸಾದನಮಾಡುತ್ತಿದ್ದೇನೆ. ತಂದೆಯು ಮಗನ, ಗೆಳೆಯನು ಗೆಳೆಯನ, ಪ್ರಿಯನು ಪ್ರಿಯಳ (ಅಪರಾಧವನ್ನು ಸಹಿಸು)ವಂತೆ ದೇವನೆ, ಸಹಿಸಿಕೊಳ್ಳಬೇಕು.

(ಭಾಷ್ಯ)

೨೦೮. ಯತ ಏವಂ ತಸ್ಮಾತ್ ಪ್ರಣಮ್ಯ ನಮಸ್ಕೃತ್ಯ ಪ್ರಣಿಧಾಯ ಪ್ರಕರ್ಷೇಣ ನೀಚ್ಯಃ ದೃತ್ವಾ ಕಾಯಂ ಶರೀರಂ ಪ್ರಸಾದಯೇ ಪ್ರಸಾದಂ ಕಾರಯೇ ತ್ವಾಮ್ ಅಹಮ್ ಈಶಮ್ ಈಶಿತಾರಮ್ ಈಡ್ಯಂ ಸ್ತುತ್ಯಮ್ | ತ್ವಂ ಪುನಃ ಪುತ್ರಸ್ಯ ಅಪರಾಧಂ ಪಿತಾ

1. ಸೂ. ಭಾ. ೪-೪-೧೨ (ಭಾ. ಭಾ. ೬೦೨).

ಯಥಾ ಕ್ಷಮತೇ ಸರ್ವಮ್ ಸಖೇವ ಚ ಸಖ್ಯುಃ ಅಪರಾಧಮ್, ಯಥಾ ವಾ ಪ್ರಿಯಃ ಪ್ರಿಯಾಯಾಃ ಅಪರಾಧಂ ಕ್ಷಮತೇ, ಏವಮ್ ಅರ್ಹಸಿ ಹೇ ದೇವ, ಸೋಢುಂ ಪ್ರಸಹಿತುಂ ಕ್ಷಂತುಮ್ ಇತ್ಯರ್ಥಃ ||೪೪||

(ಭಾಷ್ಯಾರ್ಥ)

ಹೀಗಿರುವದಷ್ಟೆ, ಆದ್ದರಿಂದ ಪ್ರಣಾಮಮಾಡಿ ನಮಸ್ಕರಿಸಿ ಕಾಯವನ್ನು ಶರೀರವನ್ನು ಪ್ರಣಿಧಾನಮಾಡಿ ಚೆನ್ನಾಗಿ (ಪ್ರ) ಕೆಳಕ್ಕೆ (ನಿ) ಇಟ್ಟು (ಅಡ್ಡಬಿದ್ದು) ಈಶನೂ ಆಳುವವನೂ, ಈಡ್ಯನೂ ಸ್ತುತಿಗೆ ಅರ್ಹನೂ ಆಗಿರುವ ನಿನ್ನನ್ನು ನಾನು ಪ್ರಸಾದನಮಾಡುತ್ತಿದೇನೆ, ಪ್ರಸನ್ನನಾಗೆಂದು ಬೇಡಿಕೊಳ್ಳುತ್ತಲಿದೇನೆ. ನೀನಾದರೂ ಮಗನ ತಪ್ಪನ್ನು ತಂದೆಯು ಹೇಗೆ ಎಲ್ಲವನ್ನೂ ಮನ್ನಿಸುವನೋ, ಗೆಳೆಯನು ಗೆಳೆಯನ ತಪ್ಪನ್ನು (ಹೇಗೆ ಮನ್ನಿಸುವನೋ), ಅಥವಾ ಪ್ರಿಯನು ಪ್ರಿಯಳ ತಪ್ಪನ್ನು ಹೇಗೆ (ಮನ್ನಿಸುವನೋ) ಹಾಗೆ (ನನ್ನ ತಪ್ಪೆಲ್ಲವನ್ನೂ), ಎಲೈ ದೇವನೆ, ಸಹಿಸಬೇಕು, ಮನ್ನಿಸಬೇಕು ಎಂದರ್ಥ.

ಅರ್ಜುನನ ಪ್ರಾರ್ಥನೆ

ಅದೃಷ್ಟಪೂರ್ವಂ ಹೃಷಿತೋಽಸ್ಮಿ ದೃಷ್ಟ್ವಾ

ಭಯೇನ ಚ ಪ್ರವೃಥಿತಂ ಮನೋ ಮೇ |

ತದೇವ ಮೇ ದರ್ಶಯ ದೇವ ರೂಪಂ

ಪ್ರಸೀದ ದೇವೇಶ ಜಗನ್ನಿವಾಸ

||೪೫||

೪೫. ಅದೃಷ್ಟಪೂರ್ವವಾದ (ರೂಪವನ್ನು) ಕಂಡು (ನಾನು) ಹೃಷಿತನಾಗಿರುವೆನು, ಮತ್ತು ನನ್ನ ಮನಸ್ಸು ಭಯದಿಂದ ಪ್ರವೃಥಿತವಾಗಿರುತ್ತದೆ. ದೇವನೆ, ಅದೇ ರೂಪವನ್ನು ನನಗೆ ತೋರಿಸು ; ದೇವೇಶನೆ, ಜಗನ್ನಿವಾಸನೆ, ಪ್ರಸನ್ನನಾಗು.

(ಭಾಷ್ಯ)

೨೦೯. ಅದೃಷ್ಟಪೂರ್ವಂ ನ ಕದಾಚಿದಪಿ ದೃಷ್ಟಪೂರ್ವಮಿದಂ ವಿಶ್ವರೂಪಂ

1. 'ಪ್ರಿಯಾಯಾರ್ಹಸಿ' ಎಂಬಲ್ಲಿ ಸಂಧಿಯಾಗಿರುವದು ಅರ್ಷ. ಉಪಮಾನೋಪಮೇಯಗಳಿಗೆ ವಿಭಕ್ತಿಯೊಂದೇ ಸಮಾನವಾಗಿದ್ದರೂ ಸಾಕು, ಲಿಂಗವಚನಗಳೂ ಒಂದೇ ಆಗಿರಬೇಕೆಂಬ ನಿರ್ಬಂಧವಿಲ್ಲ.

ತವ ಮಯಾ ಅನ್ಯೈರ್ವಾ | ತತ್ ಅಹಂ ದೃಷ್ಟ್ವಾ ಹೃಷಿತಃ ಅಸ್ಮಿ | ಭಯೇನ ಚ
ಪ್ರವ್ಯಥಿತಂ ಮನಃ ಮೇ | ಅತಃ ತದೇವ ಮೇ ಮಮ ದರ್ಶಯ ಹೇ ದೇವ, ರೂಪಂ
ಯತ್ ಮತ್ಸಖಿಮ್ | ಪ್ರಸೀದ ದೇವೇಶ ಜಗನ್ನಿವಾಸ ಜಗತಃ ನಿವಾಸಃ ಜಗನ್ನಿವಾಸಃ |
ಹೇ ಜಗನ್ನಿವಾಸ ||೪೫||

(ಭಾಷ್ಯಾರ್ಥ)

ಅದೃಷ್ಟಪೂರ್ವಕವಾದ - ನಾನಾಗಲಿ ಮತ್ತೊಬ್ಬರಾಗಲಿ ನಿನ್ನ ಈ ವಿಶ್ವರೂಪ
ವನ್ನು ಹಿಂದೆ ಎಂದೂ ಕಂಡಿರಲಿಲ್ಲ ; ಇದನ್ನು ನಾನು ಕಂಡು ಹೃಷಿತನಾಗಿರುತ್ತೇನೆ.¹
ಮತ್ತು ನನ್ನ ಮನಸ್ಸು ಅಂಜಿಕೆಯಿಂದ ತಲ್ಲಣಗೊಂಡಿದೆ. ಆದ್ದರಿಂದ, ಎಲೈ ದೇವನೇ,
ನನ್ನ ಗೆಲೆಯಾಗಿದ್ದ ಅದೇ ರೂಪವನ್ನೇ (ಮೇ = ಮಮ) ನನಗೆ ತೋರಿಸು.
ದೇವೇಶನೇ, ಜಗನ್ನಿವಾಸನೇ - ಜಗತ್ತಿಗೆ(ಲ್ಲ) ಆಶ್ರಯನಾಗಿರುವವನು, ಜಗ-
ನ್ನಿವಾಸನು ; ಎಲೈ ಜಗನ್ನಿವಾಸನೇ - (ನನ್ನಲ್ಲಿ) ಪ್ರಸನ್ನನಾಗು.

ಕಿರೀಟಿನಂ ಗದಿನಂ ಚಕ್ರಹಸ್ತ-

ಮಿಚ್ಛಾಮಿ ತ್ವಾಂ ದ್ರಷ್ಟುಮಹಂ ತಥೈವ |

ತೇನೈವ ರೂಪೇಣ ಚತುರ್ಭುಜೇನ

ಸಹಸ್ರಬಾಹೋ ಭವ ವಿಶ್ವಮೂರ್ತೇ

||೪೬||

೪೬. ಕಿರೀಟಿಯೂ ಗದಿಯೂ ಚಕ್ರಹಸ್ತನೂ ಆಗಿ (ಮೊದಲಿನ)
ಹಾಗೆಯೇ ಇರುವ ನಿನ್ನನ್ನು ನಾನು ನೋಡಲಿಚ್ಛಿಸುತ್ತೇನೆ. ಸಹಸ್ರಬಾಹುವೆ,
ವಿಶ್ವಮೂರ್ತಿಯೆ, ಚತುರ್ಭುಜದ ಅದೇ ರೂಪದಿಂದಲೇ (ತೋರುವವ)
ನಾಗು.

(ಭಾಷ್ಯ)

೭೧೦. ಕಿರೀಟಿನಂ ಕಿರೀಟವಂತಂ ತಥಾ ಗದಿನಂ ಗದಾವಂತಂ ಚಕ್ರಹಸ್ತಮ್
ಇಚ್ಛಾಮಿ ತ್ವಾಂ ಪ್ರಾರ್ಥಯೇ ತ್ವಾಂ ದ್ರಷ್ಟುಮ್ ಅಹಂ ತಥೈವ ಪೂರ್ವವತ್²
ಇತ್ಯರ್ಥಃ | ಯತಃ ಏವಂ ತಸ್ಮಾತ್ ತೇನೈವ ರೂಪೇಣ ವಸುದೇವಪುತ್ರರೂಪೇಣ
ಚತುರ್ಭುಜೇನ, ಸಹಸ್ರಬಾಹೋ ವಾರ್ತಮಾನಿಕೇನ ವಿಶ್ವರೂಪೇಣ | ಭವ ವಿಶ್ವ-
ಮೂರ್ತೇ | ಉಪಸಂಹೃತ್ಯ ವಿಶ್ವರೂಪಂ ತೇನೈವ ರೂಪೇಣ ಭವ ಇತ್ಯರ್ಥಃ ||೪೬||

1. ಸಂತೋಷವುಳ್ಳವನಾಗಿದ್ದೇನೆ ಅಥವಾ ರೋಮಾಂಚವುಳ್ಳವನಾಗಿರುತ್ತೇನೆ ಎಂದರ್ಥ.

2. 'ಪೂರ್ವರೂಪೇಣ' ಮ||

(ಭಾಷ್ಯಾರ್ಥ)

ಹಾಗೆಯೇ ಎಂದರೆ ಮೊದಲಿನಂತೆಯೇ ಎಂದರ್ಥ ಕಿರೀಟಿಯೂ ಕಿರೀಟವನ್ನು ಇಟ್ಟುಕೊಂಡವನೂ, ಮತ್ತು ಗದಿಯೂ ಎಂದರೆ ಗದೆಯುಳ್ಳವನೂ, (ಮತ್ತು) ಕೈಯಲ್ಲಿ ಚಕ್ರವ(ನ್ನು ಧರಿಸಿರುವವನೂ ಆಗಿರುವ) ನಿನ್ನನ್ನು ನೋಡಬೇಕೆಂದು ನಾನು ಇಚ್ಛಿಸುತ್ತೇನೆ, ಬಯಸುತ್ತೇನೆ. ಹೀಗಿದೆಯಷ್ಟೆ, ಆದ್ದರಿಂದ ಈಗ ಇರುವ ವಿಶ್ವ ರೂಪದಲ್ಲಿ ಸಹಸ್ರಬಾಹುವಾಗಿರುವವನೆ, ವಿಶ್ವಮೂರ್ತಿಯೆ, ಅದೇ ರೂಪದಿಂದ ಎಂದರೆ ವಸುದೇವನ ಮಗನ ರೂಪದಿಂದ (ತೋರಿಸಿಕೊಳ್ಳುವ)ನಾಗು ; ವಿಶ್ವರೂಪ ವನ್ನು ಒಳಸೆಳೆದುಕೊಂಡು ಆ ರೂಪದಿಂದಲೇ (ತೋರಿಸಿಕೊಳ್ಳುವವ)ನಾಗು ಎಂದರ್ಥ.

ಭಗವಂತನು ವಿಶ್ವರೂಪದ ಮಹಿಮೆಯನ್ನು ಹೇಳಿದ್ದು

(ಭಾಷ್ಯ)

೭೧೧. ಅರ್ಜುನಂ ಭೀತಮ್ ಉಪಲಭ್ಯ, ಉಪಸಂಹೃತ್ಯ ವಿಶ್ವರೂಪಂ ಪ್ರಿಯವಚನೇನ ಆಶ್ವಾಸಯನ್ ಶ್ರೀ ಭಗವಾನ್ ಉವಾಚ -

(ಭಾಷ್ಯಾರ್ಥ)

ಅರ್ಜುನನು ಅಂಜಿರುವದನ್ನು ಕಂಡು ವಿಶ್ವರೂಪವನ್ನು ಉಪಸಂಹಾರ ಮಾಡಿಕೊಂಡು ಒಳ್ಳೆಯ ಮಾತಿನಿಂದ (ಅವನನ್ನು) ಸಮಾಧಾನಗೊಳಿಸುತ್ತಾ ಶ್ರೀ ಭಗವಂತನು ಇಂತೆಂದನು :-

ಶ್ರೀ ಭಗವಾನ್ ಉವಾಚ :-

ಮಯಾ ಪ್ರಸನ್ನೇನ ತವಾರ್ಜುನೇದಂ

ರೂಪಂ ಪರಂ ದರ್ಶಿತಮಾತ್ಮಯೋಗಾತ್ |

ತೇಜೋಮಯಂ ವಿಶ್ವಮನಂತಮಾದ್ಯಂ

ಯನ್ಮೇ ತ್ವದನ್ಯೇನ ನ ದೃಷ್ಟಪೂರ್ವಮ್

||೪೨||

೪೨. ಶ್ರೀ ಭಗವಂತನು ಇಂತೆಂದನು : ಅರ್ಜುನನೆ, ಪ್ರಸನ್ನನಾದ ನನ್ನಿಂದ ತೇಜೋಮಯವಾಗಿಯೂ ಅನಂತವಾಗಿಯೂ ಆದ್ಯವಾಗಿಯೂ ಇರುವ ಈ ಹೆಚ್ಚಿನ ವಿಶ್ವರೂಪವೆಲ್ಲವೂ ನನ್ನ ಯೋಗದಿಂದ ನಿನಗೆ ತೋರಿಸಲ್ಪಟ್ಟಿತು. ನನ್ನ ಈ (ರೂಪವು) ನಿನ್ನ ಹೊರತು ಮತ್ತೊಬ್ಬನು ಹಿಂದೆ (ಎಂದೂ) ಕಂಡದ್ದಿಲ್ಲ.

(ಭಾಷ್ಯ)

೭೧೧. ಮಯಾ ಪ್ರಸನ್ನೇನ ಪ್ರಸಾದೋ ನಾಮ ತ್ವಯಿ ಅನುಗ್ರಹಬುದ್ಧಿಃ
ತದ್ವತಾ ಪ್ರಸನ್ನೇನ ಮಯಾ ತವ ಹೇ ಅರ್ಜುನ ಇದಂ ಪರಂ ರೂಪಂ ವಿಶ್ವರೂಪಂ
ದರ್ಶಿತಮ್ ಆತ್ಮಯೋಗಾತ್ ಆತ್ಮನಃ ಐಶ್ವರ್ಯಸ್ಯ ಸಾಮರ್ಥ್ಯಾತ್ | ತೇಜೋ
ಮಯಂ ತೇಜಃಪ್ರಾಯಂ ವಿಶ್ವಂ ಸಮಸ್ತಮ್ ಅನಂತಮ್ ಅಂತರಹಿತಮ್ ಆದೌ
ಭವಮ್ ಆದ್ಯಮ್ | ಯದ್ ರೂಪಂ ಮೇ ಮಮ ತ್ವದನ್ಯೇನ ತ್ವತ್ತಃ ಅನ್ಯೇನ
ಕೇನಚಿತ್ ನ ದೃಷ್ಟಪೂರ್ವಮ್ ||೪೭||

(ಭಾಷ್ಯಾರ್ಥ)

ಪ್ರಸನ್ನನಾದ ನನ್ನಿಂದ - ಪ್ರಸಾದ ಎಂದರೆ ನಿನ್ನ ಎಂದರೆ ನಿನ್ನ ಮೇಲೆ
ಅನುಗ್ರಹವನ್ನು ಮಾಡಬೇಕೆಂಬ ಬುದ್ಧಿ. ಅಂಥ (ಪ್ರಸಾದ)ದಿಂದೊಡಗೂಡಿದ
ಪ್ರಸನ್ನನಾದ ನನ್ನಿಂದ - ನಿನಗೆ ಎಲೈ ಅರ್ಜುನನೇ, ಈ ಹೆಚ್ಚಿನ ರೂಪವು ಎಂದರೆ
ವಿಶ್ವರೂಪವು ನನ್ನ ಯೋಗದಿಂದ ನನ್ನ ಈಶ್ವರಸಂಬಂಧವಾದ ಸಾಮರ್ಥ್ಯದಿಂದ
ತೋರಿಸಲ್ಪಟ್ಟಿತು. ತೇಜೋಮಯವಾಗಿಯೂ ಬೆಳಕೇ ಪ್ರಚುರವಾಗಿರುವದಾಗಿಯೂ,
ವಿಶ್ವವಾಗಿಯೂ ಎಂದರೆ ಪೂರ್ಣವಾಗಿಯೂ, ಅನಂತವಾಗಿಯೂ ಕೊನೆಯಿಲ್ಲ
ದ್ದಾಗಿಯೂ, ಆದ್ಯವಾಗಿಯೂ (ಸೃಷ್ಟಿಯ) ಆದಿಯಲ್ಲಿ ಇರುವದಾಗಿಯೂ (ಇರುವ
ರೂಪವನ್ನು ತೋರಿಸುತ್ತೇನೆ). ಈ (ಮೇ = ಮಮ) ನನ್ನ ರೂಪವನ್ನು ತ್ವದನ್ಯರು
ಎಂದರೆ ನಿನ್ನ ಹೊರತು ಮತ್ತೊಬ್ಬರು ಯಾರೂ ಹಿಂದೆ ಕಂಡದ್ದಿಲ್ಲ.

(ಭಾಷ್ಯ)

೭೧೨. ಆತ್ಮನೋ ಮಮ ರೂಪದರ್ಶನೇನ ಕೃತಾರ್ಥ ಏವ ತ್ವಂ ಸಂವೃತ್ತಃ
ಇತಿ ತತ್¹ ಸ್ತೌತಿ -

(ಭಾಷ್ಯಾರ್ಥ)

ಪರಮಾತ್ಮನಾದ ನನ್ನ ರೂಪವನ್ನು ಕಂಡದ್ದರಿಂದ ನೀನು ಕೃತಾರ್ಥನೇ ಆಗಿರುವೆ
ಎಂದು ಅದನ್ನು ಹೊಗಳುತ್ತಿದ್ದಾನೆ :-

ನ ವೇದಯಜ್ಞಾಧ್ಯಯನೈರ್ನ ದಾನೈ-

ರ್ನ ಚ ಕ್ರಿಯಾಭಿರ್ನ ತಪೋಭಿರುಗೈಃ |

ಏವಂರೂಪಃ ಶಕ್ಯ ಅಹಂ ನೃಲೋಕೇ

ದ್ರಷ್ಟುಂ ತ್ವದನ್ಯೇನ ಕುರುಪ್ರವೀರ

||೪೮||

1. 'ತತಃ' ನಿ|| ಗು|| ವಾ||

೪೮. ಕುರುಪ್ರವೀರನೇ, ವೇದ, ಯಜ್ಞಾಧ್ಯಯನ - ಇವುಗಳಿಂದಲಾಗಲಿ ದಾನಗಳಿಂದಲಾಗಲಿ ಮತ್ತು ಕ್ರಿಯೆಗಳಿಂದಲಾಗಲಿ, ಉಗ್ರವಾದ ತಪಸ್ಸುಗಳಿಂದಾಗಲಿ ಈ ರೂಪವುಳ್ಳ ನನ್ನನ್ನು ನೃಲೋಕದಲ್ಲಿ ನಿನ್ನ ಹೊರತು ಮತ್ತೊಬ್ಬನಿಂದ ನೋಡುವುದು ಶಕ್ಯವಿಲ್ಲ.

(ಭಾಷ್ಯ)

೭೧೪. ನ ವೇದಯಜ್ಞಾಧ್ಯಯನೈಃ ಚತುರ್ಣಾಮಪಿ ವೇದಾನಾಮ್ ಅಧ್ಯಯನೈಃ ಯಥಾವತ್ ಯಜ್ಞಾಧ್ಯಯನೈಶ್ಚ | ವೇದಾಧ್ಯಯನೈರೇವ ಯಜ್ಞಾಧ್ಯಯನಸ್ಯ ಸಿದ್ಧತ್ವಾತ್ ಪೃಥಕ್ ಯಜ್ಞಾಧ್ಯಯನಗ್ರಹಣಂ ಯಜ್ಞ-ವಿಜ್ಞಾನೋಪಲಕ್ಷಣಾರ್ಥಮ್ | ತಥಾ ನ ದಾನೈಃ ತುಲಾಪುರುಷಾದಿಭಿಃ¹ | ನ ಚ ಕ್ರಿಯಾಭಿಃ ಅಗ್ನಿಹೋತ್ರಾದಿಭಿಃ ಶ್ರೌತಾದಿಭಿಃ² | ನಾಪಿ ತಪೋಭಿಃ ಉಗ್ರೈಃ ಚಾನ್ತ್ರಾಯಣಾದಿಭಿಃ ಉಗ್ರೈಃ ಘೋರೈಃ | ಏವಂರೂಪಃ ಯಥಾದರ್ಶಿತಂ ವಿಶ್ವರೂಪಂ ಯಸ್ಯ ಸೋಽಹಮ್ ಏವಂರೂಪಃ | ನ ಶಕ್ಯಃ ಅಹಂ ನೃಲೋಕೇ ಮನುಷ್ಯಲೋಕೇ ದ್ರಷ್ಟುಂ ತ್ವದನೈನ ತ್ವತ್ತೋಽನೈನ ಕುರುಪ್ರವೀರ ||೪೮||

(ಭಾಷ್ಯಾರ್ಥ)

ಕುರುಪ್ರವೀರನೇ, ವೇದಯಜ್ಞಾಧ್ಯಯನಗಳಿಂದ (ಶಕ್ಯ)ವಿಲ್ಲ. ನಾಲ್ಕು ವೇದಗಳ ಅಧ್ಯಯನಗಳಿಂದ ಅವನ್ನು ಸರಿಯಾಗಿ³ ಅಧ್ಯಯನಮಾಡುವದರಿಂದ ಮತ್ತು ಯಜ್ಞಾಧ್ಯಯನಗಳಿಂದ(ಲೂ ಶಕ್ಯವಿಲ್ಲ). ವೇದಾಧ್ಯಯನಗಳನ್ನು ಮಾಡಿದ್ದರಿಂದಲೇ ಯಜ್ಞಾಧ್ಯಯನವೂ ಆಗಿಹೋಗಿರುವದರಿಂದ ಮತ್ತೆ ಯಜ್ಞಾಧ್ಯಯನವನ್ನು ಬೇರೆ ಯಾಗಿ ಹೇಳಿರುವುದು ಯಜ್ಞಗಳ ತಿಳಿವಳಿಕೆಯನ್ನೂ (ಸೇರಿಸಿಕೊಳ್ಳುವದಕ್ಕೆ) ಉಪಲಕ್ಷಣವಾಗಿರಲೆಂದು. ಮತ್ತು ತುಲಾಪುರುಷವೇ⁴ ಮುಂತಾದ ದಾನಗಳಿಂದಲೂ (ಶಕ್ಯ)ವಿಲ್ಲ. ಅಗ್ನಿಹೋತ್ರವೇ ಮುಂತಾದ ಶ್ರೌತಾದಿ ಕರ್ಮಗಳಿಂದಲೂ (ಶಕ್ಯ) ವಿಲ್ಲ. ಉಗ್ರವಾದ ತಪಸ್ಸುಗಳಿಂದಲೂ ಉಗ್ರವಾದ⁵ ಎಂದರೆ ಘೋರವಾದ ಚಾಂದ್ರಾಯಣವೇ ಮುಂತಾದವುಗಳಿಂದಲೂ (ಶಕ್ಯ)ವಿಲ್ಲ.

1. ಮ|| ಮೈ|| ಗಳಲ್ಲಿಲ್ಲ.

2. 'ಅಗ್ನಿಹೋತ್ರಾದಿಶ್ರೌತಾದಿಭಿಃ' ಮ|| ಮೈ||

3. ಸಾಂಗವಾಗಿ ನಿಯಮದಿಂದ ಗುರುಮೂಲಕವಾಗಿ.

4. ತನ್ನ ಭಾರದ ಚಿನ್ನವನ್ನು ಕೊಡುವ ದಾನ.

5. 'ಉಗ್ರೈಃ' ಎಂಬುದಿಲ್ಲದ ಮೈ|| ಮುಂತಾದ ಪಾಠಗಳಲ್ಲಿ ಈ ಮಾತು ಬೇಕಿಲ್ಲ.

(ಈ ಯಾವದರಿಂದಲೂ) ಏವಂರೂಪನಾದ - (ನಿನಗೆ) ತೋರಿಸಿರುವಂಥ ವಿಶ್ವರೂಪವು ನನಗೆ ಇರುವದರಿಂದ ಅಂಥ ನಾನು ಏವಂರೂಪನು. (ಈ ರೂಪನಾದ) ನನ್ನನ್ನು ನೃಲೋಕದಲ್ಲಿ ಮನುಷ್ಯಲೋಕದಲ್ಲಿ ನಿನ್ನ ಹೊರತು ಮತ್ತೊಬ್ಬನಿಂದ ನಿನ್ನನ್ನುಳಿದು ಬೇರೊಬ್ಬನಿಂದ ನೋಡುವದಕ್ಕೆ ಶಕ್ಯವಿಲ್ಲ.

ಮಾ ತೇ ವ್ಯಥಾ ಮಾ ಚ ವಿಮೂಢಭಾವೋ

ದೃಷ್ಟ್ವಾ ರೂಪಂ ಘೋರಮೀದೃಜ್ಮೇದಮ್ |

ವ್ಯಪೇತಭೀಃ ಪ್ರೀತಮನಾಃ ಪುನಸ್ತ್ವಂ

ತದೇವ ಮೇ ರೂಪಮಿದಂ ಪ್ರಪಶ್ಯ

||೪೯||

೪೯. ಘೋರವಾಗಿರುವ ಇಂಥ ನನ್ನ ಈ ರೂಪವನ್ನು ಕಂಡು ನಿನಗೆ ವ್ಯಥೆಯಾಗದಿರಲಿ, ವಿಮೂಢಭಾವವೂ ಆಗದಿರಲಿ ! ಅಂಜಿಕೆಯನ್ನಳಿದು ಪ್ರೀತಮನಸ್ಸಿನವನಾಗಿ ಮತ್ತೂ ನೀನು ಅದೇ ನನ್ನ ಈ ರೂಪವನ್ನು ನೋಡು.

(ಭಾಷ್ಯ)

೭೧೫. ಮಾ ತೇ ವ್ಯಥಾ ಮಾ ಭೂತ್ ತೇ ಭಯಮ್ | ಮಾ ಚ ವಿಮೂಢ ಭಾವಃ ವಿಮೂಢಚಿತ್ತತಾ | ದೃಷ್ಟ್ವಾ ಉಪಲಭ್ಯ ರೂಪಂ ಘೋರಮ್ ಈದ್ಯಕ್ ಯಥಾದರ್ಶಿತಂ ಮಮ ಇದಮ್ | ವ್ಯಪೇತಭೀಃ ವಿಗತಭಯಃ¹ ಪ್ರೀತಮನಾಶ್ಚ ಸನ್ ಪುನಃ ಭೂಯಃ ತ್ವಂ ತದೇವ ಚತುರ್ಭುಜಂ ರೂಪಂ ಶಬ್ದಚಕ್ರಗದಾಧರಂ ತವ ಇಷ್ಟಂ ರೂಪಮ್ ಇದಂ ಪ್ರಪಶ್ಯ ||೪೯||

(ಭಾಷ್ಯಾರ್ಥ)

ಇಂಥ. (ನಾನು) ತೋರಿಸಿದೆನಲ್ಲ, ಅಂಥ ನನ್ನ ಈ ಘೋರವಾದ ರೂಪವನ್ನು ಕಂಡು ನೋಡಿ ನಿನಗೆ ವ್ಯಥೆ ಬೇಡ, ನಿನಗೆ ಅಂಜಿಕೆಯಾಗದಿರಲಿ ! ವಿಮೂಢಭಾವವೂ ಆಗದಿರಲಿ ; ಚಿತ್ತದಲ್ಲಿ ವಿಮೋಹವೂ (ಆಗ)ದಿರಲಿ ! ಅಂಜಿಕೆಯನ್ನಳಿದು ಹೆದರಿಕೆಯನ್ನು ಬಿಟ್ಟು ಪ್ರೀತಿಯನ್ನು ಹೊಂದಿದ ಮನಸ್ಸುಳ್ಳವನೂ ಆಗಿ ಮತ್ತೂ ಇನ್ನೊಮ್ಮೆ ನೀನು ಅದೇ ನಾಲ್ಕು ತೋಳಿನ ಶಂಖಚಕ್ರಗದಗಳನ್ನು ಧರಿಸಿರುವ, ನಿನಗೆ ಇಷ್ಟವಾದ, ಈ ರೂಪವನ್ನು ನೋಡು.

1. 'ವಿಗತಭೀಃ ವಿಗತಭಯಃ' ಮ|| ಮೈ||

ಸಂಜ್ಞೆಯ ಉವಾಚ -

ಇತ್ಯರ್ಜುನಂ ವಾಸುದೇವಸ್ತಥೋಕ್ತಾಷ್ಟ

ಸ್ವಕಂ ರೂಪಂ ದರ್ಶಯಾಮಾಸ ಭೂಯಃ |

ಆಶ್ವಾಸಯಾಮಾಸ ಚ ಭೀತಮೇನಂ

ಭೂತ್ವಾ ಪುನಃ ಸೌಮ್ಯವಪುರ್ಮಹಾತ್ಮಾ

||೫೦||

೫೦. ಸಂಜಯನಿಂತೆಂದನು :- ಹೀಗೆ ಅರ್ಜುನನನ್ನು ಕುರಿತು ವಾಸುದೇವನು ಹಾಗೆಂದು ಹೇಳಿ ಮತ್ತು ತನ್ನ ರೂಪವನ್ನೇ ತೋರಿಸಿದನು. ಮತ್ತು ಅಂಜಿಕೊಂಡಿರುವ ಈ (ಅರ್ಜುನನನ್ನು ಆ) ಮಹಾತ್ಮನು ಮತ್ತೆ ಸೌಮ್ಯವಪುವಾಗಿ ಸಂತೈಸಿದನು.

(ಭಾಷ್ಯ)

೭೧೬. ಇತಿ ಏವಮ್ ಅರ್ಜುನಂ ವಾಸುದೇವಃ ತಥಾಭೂತಂ¹ ವಚನಮ್ ಉಕ್ತ್ವಾ ಸ್ವಕಂ ವಸುದೇವಗೃಹೇ ಜಾತಂ ರೂಪಂ ದರ್ಶಯಾಮಾಸ ದರ್ಶಿತವಾನ್ ಭೂಯಃ ಪುನಃ | ಆಶ್ವಾಸಯಾಮಾಸ ಚ ಆಶ್ವಾಸಿತವಾಂಶ್ಚ ಭೀತಮ್ ಏನಂ ಭೂತ್ವಾ ಪುನಃ ಸೌಮ್ಯವಪುಃ ಪ್ರಸನ್ನದೇಹಃ ಮಹಾತ್ಮಾ ||೫೦||

(ಭಾಷ್ಯಾರ್ಥ)

ಹೀಗೆ ಈ ರೀತಿಯಲ್ಲಿ ಅರ್ಜುನನನ್ನು ಕುರಿತು ವಾಸುದೇವನು ಆ ಬಗೆಯ ಮಾತನ್ನು ಹೇಳಿ ತನ್ನ ವಸುದೇವನ ಮನೆಯಲ್ಲಿ ಹುಟ್ಟಿದ² ರೂಪವನ್ನು ಮತ್ತೆ ಇನ್ನೊಮ್ಮೆ ತೋರಿಸಿದನು, ತೋರಿಸಿದವನಾದನು. ಮತ್ತು ಅಂಜಿಕೊಂಡಿರುವ ಈ (ಅರ್ಜುನನನ್ನು) ಮತ್ತೆ ಸೌಮ್ಯವಪುವಾಗಿ ಪ್ರಸನ್ನವಾದ ದೇಹವುಳ್ಳವನಾಗಿ (ಆ) ಮಹಾತ್ಮನು ಸಂತೈಸಿದನು, ಸಮಾಧಾನಗೊಳಿಸಿದನು.

ಅರ್ಜುನ ಉವಾಚ -

ದೃಷ್ಟ್ವೇದಂ ಮಾನುಷಂ ರೂಪಂ ತವ ಸೌಮ್ಯಂ ಜನಾರ್ದನ |

ಇದಾನೀಮಸ್ಮಿ ಸಂವೃತ್ತಃ ಸಚೇತಾಃ ಪ್ರಕೃತಿಂ ಗತಃ

||೫೧||

1. ಇಲ್ಲಿ 'ತಥಾ ತಥಾಭೂತಂ' ಎಂದು ಭಾಷ್ಯಕಾರರು ಬರೆದಿದ್ದರೂ ಬರೆದಿರಬಹುದು.

2. ತನ್ನ ಎಂದರೆ ಪರಮಾತ್ಮನಿಗೆ ಗೊತ್ತಾಗಿರುವ ರೂಪವೆಂದರ್ಥವಲ್ಲ ; ಮುಂದಿನ ಶ್ಲೋಕವನ್ನು ನೋಡಿ.

೫೧. ಅರ್ಜುನನಿಂತೆಂದನು :- ಜನಾರ್ದನನೇ, ಈ ನಿನ್ನ ಮಾನುಷವಾದ ಸೌಮ್ಯರೂಪವನ್ನು ಕಂಡು, ಈಗ ಸಚೇತನಾಗಿ ಪ್ರಕೃತಿಯನ್ನು ಹೊಂದಿದವನಾಗಿರುವೆನು.

(ಭಾಷ್ಯ)

೨೧೨. ದೃಷ್ಟ್ವಾ ಇದಂ ಮಾನುಷಂ ರೂಪಂ ಮತ್ಸಖಿಂ ಪ್ರಸನ್ನಂ ತವ ಸೌಮ್ಯಂ ಜನಾರ್ದನ ಇದಾನೀಮ್ ಅಧುನಾ ಅಸ್ಮಿ ಸಂವೃತ್ತಃ ಸಂಘಾತಃ | ಕಿಮ್ ? ಸಚೇತಾಃ ಪ್ರಸನ್ನಚಿತ್ತಃ ಪ್ರಕೃತಿಂ ಸ್ವಭಾವಂ ಗತಶ್ಚ ಅಸ್ಮಿ ||೫೧||

(ಭಾಷ್ಯಾರ್ಥ)

ನನ್ನ ಗೆಳೆಯನಾದ ನಿನ್ನ ಸೌಮ್ಯವಾದ ಪ್ರಸನ್ನವಾದ ಈ ಮನುಷ್ಯರೂಪವನ್ನು ಕಂಡು, ಎಲೈ ಜನಾರ್ದನನೇ, ಈಗ ಆದವನಾಗಿರುವೆನು, ಹೀಗಾಗಿರುವೆನು. ಏನು (ಆಗಿರುವೆ ?) ಎಂದರೆ ಸಚೇತನಾಗಿ ಪ್ರಸನ್ನಚಿತ್ತನೂ ಪ್ರಕೃತಿಯನ್ನು ಸ್ವಭಾವವನ್ನು ಹೊಂದಿದವನೂ ಆಗಿರುವೆನು.

ವಿಶ್ವರೂಪದರ್ಶನಕ್ಕೆ ಭಕ್ತಿಯೇ ಸಾಧನ

ಶ್ರೀ ಭಗವಾನ್ ಉವಾಚ -

ಸುದುರ್ದರ್ಶಮಿದಂ ರೂಪಂ ದೃಷ್ಟ್ವಾನಸಿ ಯನ್ಮಮ |

ದೇವಾ ಅಪ್ಯಸ್ಯ ರೂಪಸ್ಯ ನಿತ್ಯಂ ದರ್ಶನಕಾಙ್ಕ್ಷಿಣಃ

||೫೨||

೫೨. ಶ್ರೀ ಭಗವಂತನಿಂತೆಂದನು :- ಸುದುರ್ದರ್ಶವಾದ ಈ ನನ್ನ ರೂಪವನ್ನು ಯಾವದನ್ನು ನೋಡಿರುವೆಯೋ ಈ ರೂಪವನ್ನು ದೇವತೆಗಳು ಕೂಡ ನಿತ್ಯವೂ ಕಾಣಬೇಕೆಂದು ತವಕಪಡುತ್ತಿರುವರು.

(ಭಾಷ್ಯ)

೨೧೩. ಸುದುರ್ದರ್ಶಂ ಸುಷ್ಪು ದುಃಖೇನ ದರ್ಶನಮ್ ಅಸ್ಯ ಇತಿ ಸುದುರ್ದರ್ಶಮ್ ಇದಂ ರೂಪಂ ದೃಷ್ಟ್ವಾನಾನ್ ಅಸಿ ಯತ್ ಮಮ ದೇವಾಃ ಅಪಿ ಅಸ್ಯ ಮಮ ರೂಪಸ್ಯ ನಿತ್ಯಂ ಸರ್ವದಾ ದರ್ಶನಕಾಙ್ಕ್ಷಿಣಃ | ದರ್ಶನೇಽಪ್ಯವೋಽಪಿ ನ ತ್ವಮಿವ ದೃಷ್ಟ್ವಂತಃ ನ ದ್ರಕ್ಷಂತಿ ಚ ಇತ್ಯಭಿಪ್ರಾಯಃ ||೫೨||

(ಭಾಷ್ಯಾರ್ಥ)

ಸುದುರ್ದರ್ಶವಾದ ಬಲುಕಷ್ಟದಿಂದ (ಮಾತ್ರ) ಕಾಣಬಹುದಾಗಿರುವ ಈ ಯಾವ ನನ್ನ ರೂಪವನ್ನು ಕಂಡಿರುವೆಯೋ ಈ ನನ್ನ ರೂಪವನ್ನು ದೇವತೆಗಳು ಕೂಡ ನಿತ್ಯವೂ ಯಾವಾಗಲೂ ಕಾಣಬೇಕೆಂದು ತವಕಪಡುತ್ತಿರುವರು. ಹೀಗೆ ನೋಡಬೇಕೆಂದು ಬಯಸುತ್ತಿದ್ದರೂ ನಿನ್ನಂತೆ (ಅವರು ಅದನ್ನು) ಕಂಡಿರುವದಿಲ್ಲ, ಕಾಣುವದೂ ಇಲ್ಲ ಎಂದಭಿಪ್ರಾಯ.

ನಾಹಂ ವೇದೈರ್ನ ತಪಸಾ ನ ದಾನೇನ ನ ಚೇಜ್ಯಯಾ |

ಶಕ್ಯ ಏವಂವಿಧೋ ದ್ರಷ್ಟುಂ ದೃಷ್ಟ್ವಾನಸಿ ಮಾಂ ಯಥಾ ||೫೩||

೫೩. ನನ್ನನ್ನು (ನೀನು) ಹೇಗೆ ನೋಡಿರುವೆಯೋ, ಈ ರೀತಿಯಲ್ಲಿ ನಾನು ವೇದಗಳಿಂದ ನೋಡಲು ಶಕ್ಯನಲ್ಲ, ತಪಸ್ಸಿನಿಂದ (ಶಕ್ಯ)ನಲ್ಲ, ದಾನದಿಂದ (ಶಕ್ಯ)ನಲ್ಲ, ಇಜ್ಜೆಯಿಂದಲೂ (ಶಕ್ಯ)ನಲ್ಲ.

(ಭಾಷ್ಯ)

೨೧೯. ಕಸ್ಮಾತ್ ? ನಾಹಂ ವೇದೈಃ ಋಗ್ಯಜುಃಸಾಮಾಧರ್ವವೇದೈಃ ಚತುರ್ಭಿರಪಿ, ನ ತಪಸಾ ಉಗ್ರೇಣ ಚಾನ್ತ್ರಾಯಣಾದಿನಾ, ನ ದಾನೇನ ಗೋಭೂ ಹಿರಣ್ಯಾದಿನಾ, ನ ಚ ಇಜ್ಯಯಾ ಯಜ್ಞೇನ ಪೂಜಯಾ ವಾ ಶಕ್ಯಃ ಏವಂವಿಧಃ¹ ಯಥಾದರ್ಶಿತಪ್ರಕಾರಃ ದ್ರಷ್ಟುಂ ದೃಷ್ಟ್ವಾನಾಂ ಅಸಿ ಮಾಂ ಯಥಾ ತ್ವಮ್ ||೫೩||

(ಭಾಷ್ಯಾರ್ಥ)

ಏಕೆಂದರೆ, ನಾನು ಋಕ್ಕು, ಯಜುಸ್ಸು, ಸಾಮ, ಅಧರ್ವ - (ಎಂಬ) ನಾಲ್ಕು ವೇದಗಳಿಂದಲೂ (ಹೀಗೆ ನೋಡಲು ಶಕ್ಯ)ನಲ್ಲ. ಉಗ್ರವಾದ ಚಾಂದ್ರಾಯಣವೇ ಮುಂತಾದ ತಪಸ್ಸಿನಿಂದ (ಶಕ್ಯ)ನಲ್ಲ. ಗೋಭೂಹಿರಣ್ಯವೇ ಮುಂತಾದ ದಾನ ದಿಂದಲೂ (ಶಕ್ಯ)ನಲ್ಲ. ಇಜ್ಜೆಯಿಂದಲೂ ಎಂದರೆ ಯಜ್ಞದಿಂದಲೂ ಅಥವಾ ಪೂಜೆಯಿಂದಲೂ ಈ ರೀತಿಯಲ್ಲಿ (ನಾನು ನಿನಗೆ) ತೋರಿಸಿರುವ ಪ್ರಕಾರದಿಂದ, ನೀನು ನನ್ನನ್ನು ಹೇಗೆ ನೋಡಿರುವೆಯೋ (ಹಾಗೆ) ನೋಡುವದಕ್ಕೆ ಶಕ್ಯನಲ್ಲ.

(ಭಾಷ್ಯ)

೨೨೦. ಕಥಂ ಪುನಃ ಶಕ್ಯಃ ಇತಿ ? ಉಚ್ಯತೇ -

1. ಇಲ್ಲಿಯವರೆಗೆ ಮ|| ಮೈ|| ಗಳಲ್ಲಿ ಮೂಲಮಾತ್ರವಿದೆ, ಭಾಷ್ಯ ಬೇರೆಯಿಲ್ಲ.

(ಭಾಷ್ಯಾರ್ಥ)

ಮತ್ತೆ ಹೇಗೆ (ನೋಡುವದಕ್ಕೆ) ಶಕ್ಯನು ? ಎಂದರೆ ಹೇಳುತ್ತಾನೆ :-

ಭಕ್ತ್ಯಾ ತ್ವನನ್ಯಯಾ ಶಕ್ಯ ಅಹಮೇವಂವಿಧೋಽರ್ಜುನ |

ಜ್ಞಾತುಂ ದ್ರಷ್ಟುಂ ಚ ತತ್ತ್ವೇನ ಪ್ರವೇಷ್ಪುಂ ಚ ಪರಂತಪ ||೫೪||

೫೪. ಆದರೆ ಪರಂತಪನಾದ ಅರ್ಜುನನೇ, ಅನನ್ಯವಾದ ಭಕ್ತಿಯಿಂದ ಈ ವಿಧನಾದ ನಾನು ತತ್ತ್ವದಿಂದ ಅರಿತುಕೊಳ್ಳುವದಕ್ಕೂ ಕಾಣುವದಕ್ಕೂ ಸೇರಿಕೊಳ್ಳುವದಕ್ಕೂ ಶಕ್ಯನು.

(ಭಾಷ್ಯ)

೭೨೦. ಭಕ್ತ್ಯಾ ತು ಕಿಂವಿಶಿಷ್ಟಯಾ ಇತಿ ? ಅಹ - ಅನನ್ಯಯಾ ಅಪೃಥಗ್ಭೂತಯಾ ಭಗವತಃ ಅನ್ಯತ್ರ ಪೃಥಕ್ ನ ಕದಾಚಿದಪಿ ಯಾ ಭವತಿ ಸಾ ತು ಅನನ್ಯಾ ಭಕ್ತಿಃ, ಸರ್ವೈರಪಿ ಕರಣೈಃ ವಾಸುದೇವಾತ್ ಅನ್ಯತ್ ನೋಪಲಭ್ಯತೇ ಯಯಾ ಸಾ ಅನನ್ಯಾ ಭಕ್ತಿಃ | ತಯಾ ಭಕ್ತ್ಯಾ ಶಕ್ಯಃ ಅಹಮ್ ಏವಂವಿಧಃ ವಿಶ್ವರೂಪಪ್ರಕಾರಃ, ಹೇ ಅರ್ಜುನ, ಜ್ಞಾತುಂ ಶಾಸ್ತ್ರತಃ, ನ ಕೇವಲಂ ಜ್ಞಾತುಂ ಶಾಸ್ತ್ರತಃ ದ್ರಷ್ಟುಂ ಚ ಸಾಕ್ಷಾತ್ಕರ್ತುಂ ತತ್ತ್ವೇನ ತತ್ತ್ವತಃ, ಪ್ರವೇಷ್ಪುಂ ಚ ಮೋಕ್ಷಂ ಚ ಗನ್ತುಂ ಪರಂತಪ ||೫೪||

(ಭಾಷ್ಯಾರ್ಥ)

ಆದರೆ, ಎಲೈ ಅರ್ಜುನನೇ, ಭಕ್ತಿಯಿಂದ - ಎಂಥ ಭಕ್ತಿಯಿಂದ ? ಎಂದರೆ ಹೇಳುತ್ತಾನೆ : ಅನನ್ಯವಾದ ಅಪೃಥಗ್ಭೂತವಾದ - ಭಗವಂತನಿಗಿಂತ ಬೇರೆಯಾಗಿ ಏತರಲ್ಲಿಯೂ ಯಾವದು ಎಂದಿಗೂ ಇರುವದಿಲ್ಲವೋ ಅದು ಅನನ್ಯಭಕ್ತಿಯು. ಎಲ್ಲಾ ಕರಣಗಳಿಂದಲೂ ವಾಸುದೇವನಿಗಿಂತ (ಬೇರೆ) ಇನ್ನೊಂದು (ಯಾವದೂ) ಯಾವದಕ್ಕೆ ಕಾಣಿಸುವದಿಲ್ಲವೋ ಅದು ಅನನ್ಯಭಕ್ತಿಯು.¹ ಆ - ಭಕ್ತಿಯಿಂದ ಈ ವಿಧನಾದ ವಿಶ್ವರೂಪವೆಂಬ ಪ್ರಕಾರವುಳ್ಳ ನಾನು ಶಾಸ್ತ್ರದಿಂದ, ತತ್ತ್ವದಿಂದ ಇದ್ದಂತೆ, ಅರಿತು ಕೊಳ್ಳುವದಕ್ಕೂ ; ಶಾಸ್ತ್ರದಿಂದ ಸುಮ್ಮನೆ ಅರಿತುಕೊಳ್ಳುವದಕ್ಕೇ ಅಲ್ಲ, ಕಂಡು ಕೊಳ್ಳುವದಕ್ಕೂ ಎಂದರೆ ಸಾಕ್ಷಾತ್ಕಾರಮಾಡಿಕೊಳ್ಳುವದಕ್ಕೂ ; ಮತ್ತು (ನನ್ನಲ್ಲಿಯೇ)

1. ಭಗವಂತನನ್ನೇ ಕಾಣುತ್ತಾ ಅವನನ್ನೇ ಸೇರಬೇಕೆಂಬ ಹಂಬಲು ಅನನ್ಯಭಕ್ತಿಯು.

ಸೇರಿಕೊಳ್ಳುವದಕ್ಕೂ ಎಂದರೆ ಮೋಕ್ಷವನ್ನು ಹೊಂದುವದಕ್ಕೂ, ಎಲೈ ಪರಂತಪನೆ, ಶಕ್ಯ(ನಾಗುವೆ)ನು.¹

(ಭಾಷ್ಯ)

೭೨೨. ಅಧುನಾ ಸರ್ವಸ್ಯ ಗೀತಾಶಾಸ್ತ್ರಸ್ಯ ಸಾರಭೂತಃ ಅರ್ಥಃ ನಿಃಶ್ರೇಯಸಾರ್ಥಃ ಅನುಷ್ಠೇಯತ್ವೇನ ಸಮುಚ್ಚಿತ್ಯ ಉಚ್ಯತೇ -

(ಭಾಷ್ಯಾರ್ಥ)

ಈಗ ಗೀತಾಶಾಸ್ತ್ರದಲ್ಲೆಲ್ಲ ಸಾರವಾಗಿರುವ ಅರ್ಥವನ್ನು ನಿಃಶ್ರೇಯಸವೆಂಬ ಪ್ರಯೋಜನಕ್ಕಾಗಿ ಅನುಷ್ಠಾನಮಾಡಬೇಕೆಂದು (ಇಲ್ಲಿ) ಒಕ್ಕಡೆಗೆ ಸೇರಿಸಿ² (ಅದನ್ನು ಭಗವಂತನು) ಹೇಳುತ್ತಾನೆ :-

ಮತ್ಕರ್ಮಕೃತ್ವರಮೋ ಮದ್ಭಕ್ತಃ ಸಜ್ಜವರ್ಜಿತಃ |

ನಿರ್ವೈರಃ ಸರ್ವಭೂತೇಷು ಯಃ ಸ ಮಾಮೇತಿ ಪಾಣ್ಡವ ||೫೫||

೫೫. ಎಲೈ ಪಾಂಡವನೆ, ಮತ್ಕರ್ಮಕೃತ್ತಾಗಿ, ಮತ್ಪರಮನಾಗಿ, ಮದ್ಭಕ್ತನಾಗಿ, ಸಂಗವರ್ಜಿತನಾಗಿ, ಎಲ್ಲಾ ಭೂತಗಳಲ್ಲಿಯೂ ನಿರ್ವೈರನಾಗಿರುವವನು ಯಾವನೋ ಅವನು ನನ್ನನ್ನು (ಬಂದು) ಸೇರುತ್ತಾನೆ.

(ಭಾಷ್ಯ)

೭೨೩. ಮತ್ಕರ್ಮಕೃತ್ | ಮದರ್ಥಂ ಕರ್ಮ ಮತ್ಕರ್ಮ ; ತತ್ ಕರೋತಿ ಇತಿ ಮತ್ಕರ್ಮಕೃತ್ | ಮತ್ಪರಮಃ | ಕರೋತಿ ಭೃತ್ಯಃ ಸ್ವಾಮಿಕರ್ಮ³, ನ ತು ಆತ್ಮನಃ ಪರಮಾ ಪ್ರೇತ್ಯ ಗಂತವ್ಯಾ ಗತಿಃ ಇತಿ ಸ್ವಾಮಿನಂ ಪ್ರತಿಪದ್ಯತೇ | ಅಯಂ ತು ಮತ್ಕರ್ಮಕೃತ್ | ಮಾಮೇವ ಪರಮಾಂ ಗತಿಂ ಪ್ರತಿಪದ್ಯತೇ ಇತಿ ಮತ್ಪರಮಃ | ಅಹಂ ಪರಮಃ ಪರಾ ಗತಿಃ ಯಸ್ಯ ಸೋಽಯಂ ಮತ್ಪರಮಃ | ತಥಾ ಮದ್ಭಕ್ತಃ | ಮಾಮೇವ ಸರ್ವಪ್ರಕಾರೈಃ ಸರ್ವಾತ್ಮನಾ ಸರ್ವೋತ್ಸಾಹೇನ ಭಜತೇ ಇತಿ ಮದ್ಭಕ್ತಃ | ಸಜ್ಜವರ್ಜಿತಃ

1. ಅನನ್ಯಭಕ್ತಿಗೆ ಭಗವಂತನು ಎಲ್ಲೆಲ್ಲಿಯೂ ಇರುವನೆಂಬ ಶಾಸ್ತ್ರದ ಪೂರ್ಣಾರ್ಥವು ತಿಳಿಯುವದು, ಆ ಭಕ್ತಿಯಿಂದಲೇ ಆತನನ್ನು ಉಪಾಸನೆಮಾಡಿ ಸಾಕ್ಷಾತ್ಕಾರಮಾಡಿಕೊಳ್ಳಬಹುದು, ಸಾಕ್ಷಾತ್ಕಾರವಾದ ಮೇಲೆ ಭಗವಂತನ ಸಾಯುಜ್ಯವು ದೊರಕುವದಂತೂ ಖಂಡಿತ.

2. ಗೀತಾಶಾಸ್ತ್ರದಲ್ಲಿ ಹೇಳಿರುವ ಸಾಧನವೆಲ್ಲ ಭಗವಂತನನ್ನು ಶರಣುಹೊಗುವದೆಂಬುದರಲ್ಲಿಯೇ ಅಡಕವಾಗಿದೆ ; ಎಲ್ಲಾ ಸಾಧನಕ್ಕೂ ಭಗವಂತನೇ ಗುರಿ.

3. 'ಸ್ವಾಮಿನಃ ಕರ್ಮ' ಮ|| ;

ಧನಪುತ್ರಮಿತ್ರಕಲತ್ರಬನ್ಧವರ್ಗೇಷು¹ ಸಜ್ಜವರ್ಜಿತಃ | ಸಜ್ಜಃ ಪ್ರೀತಿಃ ಸ್ನೇಹಃ ;
ತದ್ವರ್ಜಿತಃ² | ನಿರ್ವೈರಃ ನಿರ್ಗತವೈರಃ ಸರ್ವಭೂತೇಷು ಶತ್ರುಭಾವರಹಿತಃ ಆತ್ಮನಃ
ಅತ್ಯನ್ತಾಪಕಾರಪ್ರವೃತ್ತೇಷ್ಟಪಿ³ | ಯ ಈದೃಶಃ ಮದ್ಭಕ್ತಃ ಸ ಮಾಮ್ ಏತಿ |
ಅಹಮೇವ ತಸ್ಯ ಪರಾ ಗತಿಃ ನಾನ್ಯಾ ಗತಿಃ ಕಾಚಿತ್⁴ ಭವತಿ | ಅಯಂ ತವ ಉಪದೇಶಃ
ಇಷ್ಟ್ಯಃ⁵ ಮಯಾ ಉಪದಿಷ್ಟ್ಯಃ ಹೇ ಪಾಣ್ಡವ ಇತಿ ||೫೫||

(ಭಾಷ್ಯಾರ್ಥ)

ಎಲೈ ಪಾಂಡವನೇ, ಮತ್ಕರ್ಮಕೃತ್ತು : ನನಗಾಗಿ (ಮಾಡುವ) ಕರ್ಮವು
ಮತ್ಕರ್ಮವು ; ಅದನ್ನು ಮಾಡುವದರಿಂದ ಮತ್ಕರ್ಮಕೃತ್ತು (ಎನಿಸುವನು).
ಮತ್ಪರಮನಾಗಿ : ಆಳು ಧನಿಯ ಕರ್ಮವನ್ನು ಮಾಡುತ್ತಾನಾದರೂ ಧನಿಯೇ ತಾನು
ಸತ್ತಬಳಿಕ ಸೇರಬೇಕಾದ ಪರಮಗತಿ ಎಂದು (ಎಂದಿಗೂ) ಎಣಿಸಿರುವದಿಲ್ಲ. ಆದರೆ
ಇವನೋ ಎಂದರೆ ನನಗಾಗಿ ಕರ್ಮವನ್ನು ಮಾಡುವದಲ್ಲದೆ ನನ್ನನ್ನೇ ಪರಮಗತಿ
ಎಂದೂ ತಿಳಿದಿರುತ್ತಾನೆ. ಆದ್ದರಿಂದ ಮತ್ಪರಮನು. ನಾನೇ ಪರಮನು ಎಂದರೆ ಹೆಚ್ಚಿನ
ಗತಿಯು ಯಾವನಿಗೋ ಅಂಥವನಾದ್ದರಿಂದ ಇವನು ಮತ್ಪರಮನು. ಮತ್ತು ನನ್ನ
ಭಕ್ತನು. ನನ್ನನ್ನೇ ಎಲ್ಲಾ ಪ್ರಕಾರಗಳಿಂದಲೂ ಸಂಪೂರ್ಣಮನಸ್ಸಿನಿಂದ ಸರ್ವೋತ್ಸಾಹ
ದಿಂದಲೂ ಭಜಿಸುತ್ತಿರುವನಾದ್ದರಿಂದ ಮದ್ಭಕ್ತನು. ಸಂಗವರ್ಜಿತನು : ಧನ, ಮಕ್ಕಳು,
ಸ್ನೇಹಿತರು, ಹೆಂಡತಿ, ನೆಂಟರು ಬಳಗ - ಇವರಲ್ಲಿ ಸಂಗವಿಲ್ಲದವನು ; ಸಂಗವೆಂದರೆ
ಪ್ರೀತಿ, ಸ್ನೇಹ, ಅದಿಲ್ಲದವನು (ಎಂದರ್ಥ). ನಿರ್ವೈರನು ಎಂದರೆ ವೈರವಿಲ್ಲದವನು.
ಯಾವ ಪ್ರಾಣಿಗಳಲ್ಲಿಯೂ ತನಗೆ ಅತ್ಯಂತವಾಗಿ ಅಪಕಾರವನ್ನು (ಮಾಡುವದಕ್ಕೆ)
ಹೊರಟವರಲ್ಲಿಯೂ ಶತ್ರುಭಾವವಿಲ್ಲದೆ ಇರುವವನು. ಯಾವನು ಇಂಥ ನನ್ನ
ಭಕ್ತನೋ ಅವನು ನನ್ನನ್ನು ಹೊಂದುತ್ತಾನೆ. ನಾನೇ ಅವನಿಗೆ ಪರಮಗತಿಯು,
(ಅವನಿಗೆ) ಬೇರೊಂದು ಗತಿಯು ಯಾವದೂ (ಎಂದಿಗೂ) ಆಗುವದಿಲ್ಲ. ಇಗೋ,
ಇದೇ ನಿನಗೆ ನಾನು ಮಾಡಿರುವ (ನಿನಗೆ) ಬೇಕಾಗಿರುವ ಉಪದೇಶವು.

ಇತಿ ಶ್ರೀಮದ್ಭಗವದ್ಗೀತಾಭಾಷ್ಯೇ ವಿಶ್ವರೂಪದರ್ಶನಂ ನಾಮ ಏಕಾದಶೋಽಧ್ಯಾಯಃ

1. 'ಬನ್ಧುಭೋಗೇಷು' ಮ|| ಮೈ|| 'ಮಿತ್ರಪುತ್ರ' ನಿ||
2. 'ಸಜ್ಜವರ್ಜಿತಃ ಪ್ರೀತಿಸ್ನೇಹವರ್ಜಿತಃ' ಮ|| ಮೈ||
3. 'ಪ್ರವೃತ್ತೇಷ್ಟಪಿ ಶತ್ರುಭಾವರಹಿತ ಇತ್ಯೇತತ್' ಮ||
4. 'ಕದಾಚಿತ್' ನಿ||
5. ಮ|| ಮೈ|| ಗಳಲ್ಲಿಲ್ಲ.

ಹನ್ನೊಂದನೆಯ ಅಧ್ಯಾಯದ ಸಾರ

೧-೪. ಭಗವಂತನು ತನ್ನ ವಿಭೂತಿಗಳನ್ನು ವಿವರಿಸಿ ಜಗತ್ತೆಲ್ಲವೂ ತನ್ನ ಒಂದಂಶವೇ ಎಂದು ಹೇಳಿದ ಮಾತನ್ನು ಕೇಳಿ ಆ ವಿಶ್ವರೂಪವನ್ನು ನೋಡಬೇಕೆಂದು ಅರ್ಜುನನು “ಭಗವಂತ, ನೀನು ಹೇಳಿದಂತೆಯೇ ಇರುವ ನಿನ್ನ ಈಶ್ವರರೂಪವನ್ನು ನೋಡುವದಕ್ಕೆ ನನ್ನಿಂದ ಶಕ್ಯವೆ ? ಹಾಗಿದ್ದರೆ ದಯವಿಟ್ಟು ಆ ರೂಪವನ್ನು ನನಗೆ ತೋರಿಸು” ಎಂದು ಬೇಡಿಕೊಂಡನು.

೫-೧೩. ಆಗ ಶ್ರೀಕೃಷ್ಣನು “ಪಾರ್ಥನೆ, ಈ ನನ್ನ ಬಗೆಬಗೆಯ ರೂಪಗಳನ್ನು ನೋಡು. ಆದಿತ್ಯಾದಿದೇವತೆಗಳು ನನ್ನಲ್ಲಿರುವದನ್ನೂ ಇಡೀ ಜಗತ್ತೇ ನನ್ನಲ್ಲಿ ಒಂದು ಕಡೆಯಲ್ಲಿರುವದನ್ನೂ ನೋಡು. ಇಗೋ ನಿನಗೆ ದಿವ್ಯದೃಷ್ಟಿಯನ್ನು ಕೊಟ್ಟಿರುವೆನು” ಎಂದು ತನ್ನ ವಿಶ್ವರೂಪವನ್ನು ತೋರಿಸಿದನು. ಅದರಲ್ಲಿ ಲೆಕ್ಕವಿಲ್ಲದಷ್ಟು ಬಾಯಿಗಳೂ, ಕಣ್ಣುಗಳೂ, ಅಚ್ಚರಿಗೊಳಿಸುವಂಥ ನೋಟಗಳೂ ಅರ್ಜುನನಿಗೆ ಕಂಡುಬಂದವು. ವಿಶ್ವರೂಪಧಾರಿಯಾದ, ಭಗವಂತನು ಬಗೆಬಗೆಯ ದಿವ್ಯಾಭರಣಗಳನ್ನು ತೊಟ್ಟಿದ್ದನು ; ಬಗೆಬಗೆಯ ಆಯುಧಗಳನ್ನು ಹಿಡಿದಿದ್ದನು ; ದಿವ್ಯವಾದ ವಸ್ತ್ರಗಳನ್ನುಟ್ಟುಕೊಂಡು ಅತ್ಯಂತಪರಿಮಳವಾದ ಹೂ ಗಂಧ ಮುಂತಾದವುಗಳಿಂದ ಶೋಭಿತನಾಗಿದ್ದನು ; ಅತ್ಯಂತಪ್ರಕಾಶಮಯನಾಗಿದ್ದನು. ಇಡೀ ಜಗತ್ತೇ ಆ ದೇವದೇವನ ಶರೀರದಲ್ಲಿ ಕಾಣುತ್ತಿತ್ತು.

೧೪-೩೧. ಆಗ ಅರ್ಜುನನು ಬ್ರಹ್ಮಾದಿದೇವತೆಗಳೂ ಋಷಿಗಳೂ ಬೇರೆಬೇರೆಯ ಪ್ರಾಣಿಸಂಘಗಳೂ ಭಗವಂತನ ದೇಹದಲ್ಲಿಯೇ ಇರುವದನ್ನೂ ಭಗವಂತನು ತುದಿಮೊದಲು ಕಾಣದಂತೆ ಎಲ್ಲೆಲ್ಲಿಯೂ ವ್ಯಾಪಿಸಿರುವದನ್ನೂ ಯುದ್ಧಮಾಡುತ್ತಿರುವ ವೀರರು ಆತನ ಮುಖದೊಳಗೆ ಹೊಗುತ್ತಿರುವದನ್ನೂ ಆತನು ಅವರನ್ನು ಆಗಿದು ಬಾಯಿಚಪ್ಪರಿಸುತ್ತಿರುವದನ್ನೂ ದೇವತೆಗಳೂ ಸಿದ್ಧರೂ ಅಂಜಿಕೆಯಿಂದ ನಡುಗುತ್ತಾ ಆತನನ್ನು ಸ್ತುತಿಸುತ್ತಿರುವದನ್ನೂ ಆತನ ಭೀಕರವಾದ ರೂಪವನ್ನು ಕಂಡು ಲೋಕಕ್ಕೆ ಲೋಕವೇ ತಳಮಳಗೊಳ್ಳುತ್ತಿರುವದನ್ನೂ ಕಂಡು ಮನಸ್ಸಿನಲ್ಲಿ ಸಮಾಧಾನವಿಲ್ಲದೆ ದಿಕ್ಕುತೋಚದೆ ಲೋಕವನ್ನೆಲ್ಲ ಸುಡುತ್ತಿರುವ ಉಗ್ರತೇಜೋ ಮೂರ್ತಿಯಾದ ಆ ಪರಮೇಶ್ವರನನ್ನು “ಸ್ವಾಮಿ, ನನ್ನಲ್ಲಿ ಪ್ರಸನ್ನನಾಗು. ನೀನು ಯಾರು ? ಏತಕ್ಕೆ ಇಲ್ಲಿ ಅವತರಿಸಿರುವೆ ? ದಯವಿಟ್ಟು ಹೇಳಬೇಕು” ಎಂದು ಬೇಡಿಕೊಂಡನು.

೩೨-೪೬. ಭಗವಂತನು “ಅರ್ಜುನ, ನಾನು ಈ ಲೋಕವನ್ನು ಲಯಗೊಳಿಸುವದಕ್ಕಾಗಿ ಬಂದಿರುವ ಕಾಲನೆಂದು ತಿಳಿ. ನೀನು ಯುದ್ಧಮಾಡಿದರೂ ಬಿಟ್ಟಿರೂ ಈ ಶತ್ರುವೀರರು ಯಾರೂ ಉಳಿಯುವಹಾಗಿಲ್ಲ. ನೀನು ಯಾವ ದ್ರೋಣ, ಭೀಷ್ಮ, ಜಯದ್ರಥ, ಕರ್ಣ - ಮೊದಲಾದವರಿಗೆ ಅಂಜಿಕೊಂಡಿರುವೆಯೋ ಇವರೆಲ್ಲರೂ ಅಳಿಯಬೇಕೆಂಬುದೇ ನನ್ನ ಸಂಕಲ್ಪವು. ಆದ್ದರಿಂದ ಕಾಲವಶದಿಂದ ಸಾಯಲೇಬೇಕಾಗಿರುವ ಈ ವೀರರನ್ನು ಕೊಲ್ಲುವದಕ್ಕೆ ನಿಮಿತ್ತಮಾತ್ರನಾಗಿ ಕೀರ್ತಿಯನ್ನು ಪಡೆದುಕೊ, ನಿಶ್ಚಿತವಾಗಿಯೂ ನಿನಗೆ ಜಯವಾಗುವದು. ಇವರನ್ನು ಗೆದ್ದು

ಸುಖವಾಗಿ ರಾಜ್ಯವನ್ನಾಳಿಕೊಂಡಿರು” ಎಂದು ನುಡಿಯಲು ಅರ್ಜುನನು ಧರಧರನೆ ನಡುಗುತ್ತಾ ಮತ್ತೆಮತ್ತೆ ತಲೆಬಾಗಿ ಭಗವಂತನಿಗೆ ನಮಸ್ಕರಿಸಿ “ಸರ್ವಾತ್ಮನಾದ ಭಗವಂತನೆ, ನಿನ್ನ ಗುಣಗಳ ಕೀರ್ತನೆಯನ್ನು ಕೇಳಿದ ಮಾತ್ರದಿಂದ ಜಗತ್ತಿಗೆ ಜಗತ್ತೇ ಹರ್ಷದಿಂದ ಉಬ್ಬಿ ನಿನ್ನಲ್ಲಿ ಅನುರಾಗವುಳ್ಳದ್ದಾಗುವದೆಂಬುದು ಯುಕ್ತವೇ ; ರಕ್ಕಸರು ನಿನಗೆ ಹೆದರಿ ಓಡುವದೂ, ಸಿದ್ಧರು ನಿನಗೆ ಅಡ್ಡಬೀಳುತ್ತಿರುವದೂ ಯುಕ್ತವೇ. ಏಕೆಂದರೆ ಅಂಥ ಮಹಾಮಹಿಮನು ನೀನು ! ನೀನು ಈ ಜಗತ್ತನ್ನು ಸೃಷ್ಟಿಸಿರುವ ಬ್ರಹ್ಮವನ್ನುಕೂಡ ಸೃಷ್ಟಿಸಿದವನು, ದೇವತೆಗಳಿಗೆಲ್ಲ ಒಡೆಯನು, ಜಗತ್ತಿಗೆಲ್ಲ ಆಶ್ರಯನು. ನಿಜವಾಗಿ ನೋಡಿದರೆ ನೀನೆ ಇದೆಲ್ಲವನ್ನೂ ಅರಿಯುತ್ತಿರುವವನು ; ಅರಿಯಲ್ಪಡತಕ್ಕದ್ದೂ ನೀನೇ ಹೊರತು ಬೇರೆಯಲ್ಲ. ಮುಕ್ತರು ಪಡೆಯುವ ಉತ್ತಮಸ್ಥಾನವೂ ನೀನೇ. ಸರ್ವದೇವಾತ್ಮಕನೇ, ನಿನಗೆ ನಮಸ್ಕಾರ ! ನೀನು ಇಂಥ ಮಹಿಮೆಯುಳ್ಳಾತನೆಂದು ಅರಿಯದೆ ನಾನು ಎಚ್ಚರದಪ್ಪಿ ಸ್ನೇಹದ ಸಲಿಗೆಯಿಂದ ‘ಎಲೆ ಕೃಷ್ಣ, ಎಲೆ ಯಾದವ, ಎಲೆ ಗೆಳೆಯ !’ ಎಂದು ಮುಂತಾಗಿ ಕರೆಯುತ್ತಾ ದಿಟ್ಟತನದಿಂದ ನುಡಿದಿರುವದನ್ನೆಲ್ಲ ಮನ್ನಿಸು. ಈ ಲೋಕಕ್ಕೆ ನೀನು ತಂದೆಯು, ಪೂಜ್ಯನು, ಗುರುವು. ನಿನಗೆ ಸಮಾನರೇ ಇಲ್ಲ, ಇನ್ನು ನಿನಗಿಂತ ಹೆಚ್ಚಿನವನು ಯಾವನು, ಎಲ್ಲಿರುವನು ? ಇಂಥ ನಿನ್ನಲ್ಲಿ ನಾನು ಮಾಡಿರುವ ಅಪರಾಧವನ್ನೆಲ್ಲ ಕ್ಷಮಿಸಬೇಕು. ನಿನ್ನ ಈ ರೂಪವನ್ನು ಉಪಸಂಹಾರಮಾಡಿಕೊಂಡು ಮುನ್ನಿನ ಮಾನುಷ ರೂಪವನ್ನೇ ತಳೆದು ನನ್ನನ್ನು ಅನುಗ್ರಹಿಸು” ಎಂದು ಅಂಗಲಾಚಿ ಬೇಡಿಕೊಂಡನು.

೪೨-೫೫. ಆಗ ಭಗವಂತನು “ಅರ್ಜುನನೆ, ನಿನ್ನ ಮೇಲೆ ಪ್ರಸನ್ನನಾಗಿ ಈ ತೇಜೋಮಯವಾದ ವಿಶ್ವರೂಪವನ್ನು ನನ್ನ ಯೋಗಮಹಿಮೆಯಿಂದ ನಿನಗಾಗಿ ತೋರಿಸಿರುತ್ತೇನೆ. ಹೆದರದಿರು. ಇಗೋ, ನನ್ನ ಮುನ್ನಿನ ರೂಪವನ್ನೇ ನೋಡು !” ಎಂದು ಸಂತೈಸಿ ಮತ್ತೆ ಇಂತೆಂದನು : ‘ಪಾಂಡವನೆ, ನಿನಗೆ ತೋರಿಸಿದ ಈ ವಿಶ್ವರೂಪವನ್ನು ನೋಡಬೇಕೆಂದು ದೇವತೆಗಳುಕೂಡ ತವಕಿಸುತ್ತಿರುವರು. ವೇದ, ತಪಸ್ಸು, ದಾನ, ಯಜ್ಞ - ಮುಂತಾದ ಯಾವ ಸಾಧನದಿಂದಲೂ ನನ್ನನ್ನು ಈ ರೂಪದಿಂದ ಕಾಣುವದು ಶಕ್ಯವಲ್ಲ ; ಅನನ್ಯಭಕ್ತಿಯೊಂದರಿಂದಲೇ ನನ್ನನ್ನು ಅರಿತುಕೊಂಡು, ಸಾಕ್ಷಾತ್ಕಾರಮಾಡಿಕೊಂಡು ಸೇರುವದು ಸಾಧ್ಯವಾಗುವದು. ಯಾವನು ನನಗಾಗಿಯೇ ಸಕಲಕರ್ಮಗಳನ್ನೂ ಮಾಡುತ್ತಾ ನಾನೇ ಗತಿಯೆಂದು ನಂಬಿ ನನ್ನಲ್ಲಿ ಪರಮಪ್ರೇಮವುಳ್ಳವನಾಗಿ ಈ ಲೋಕದ ವಿಷಯಗಳಲ್ಲಿ ಸಂಗವುಳ್ಳವನಾಗದೆ, ಸಮಸ್ತಪ್ರಾಣಿಗಳಲ್ಲಿಯೂ ಪ್ರೇಮದಿಂದ ಕೂಡಿರುವನೋ ಅವನೇ ನನ್ನ ಸಾಯುಜ್ಯವನ್ನು ಹೊಂದುವನು” ಎಂದು ನುಡಿದನು.

ಹನ್ನೆರಡನೆಯ ಅಧ್ಯಾಯ

(ಭಕ್ತಿಯೋಗ)

ಅರ್ಜುನನ ಪ್ರಶ್ನೆ : ಯಾರು ಹೆಚ್ಚಿನ ಯೋಗಿಗಳು ?

(ಭಾಷ್ಯ)

೭೨೪. ದ್ವಿತೀಯಪ್ರಭೃತಿಷು ವಿಭೂತೃಂತೇಷು ಅಧ್ಯಾಯೇಷು¹ ಪರಮಾತ್ಮನಃ
ಬ್ರಹ್ಮಣಃ ಅಕ್ಷರಸ್ಯ ವಿಧ್ವಸ್ತಸರ್ವೋಪಾಧಿವಿಶೇಷಸ್ಯ² ಉಪಾಸನಮ್ ಉಕ್ತಮ್ |
ಸರ್ವಯೋಗೈಶ್ಚರ್ಯಸರ್ವಜ್ಞಾನಶಕ್ತಿಮತ್ಸತ್ಪೋಪಾಧೇಃ³ ಈಶ್ವರಸ್ಯ ತವ ಚ
ಉಪಾಸನಂ ತತ್ರ ತತ್ರ ಉಕ್ತಮ್ | ವಿಶ್ವರೂಪಾಧ್ಯಾಯೇ ತು ಐಶ್ವರಮ್ ಆದ್ಯಂ
ಸಮಸ್ತಜಗದಾತ್ಮರೂಪಂ⁴ ವಿಶ್ವರೂಪಂ ತ್ವದೀಯಂ ದರ್ಶಿತಮ್ ಉಪಾಸನಾರ್ಥ-
ಮೇವ ತ್ವಯಾ | ತಚ್ಚ ದರ್ಶಯಿತ್ವಾ ಉಕ್ತವಾನ್ ಅಸಿ 'ಮತ್ಕರ್ಮಕೃತ್' (೧೧-೫೫)
ಇತ್ಯಾದಿ | ಅತಃ ಅಹಮನಯೋಃ⁵ ಉಭಯೋಃ ಪಕ್ಷಯೋಃ ವಿಶಿಷ್ಟತರಬುಭುತ್ಸಯಾ
ತ್ವಾಂ ಪೃಚ್ಛಾಮಿ ಇತಿ ಅರ್ಜುನ ಉವಾಚ -

(ಭಾಷ್ಯಾರ್ಥ)

ಎರಡನೆಯ (ಅಧ್ಯಾಯದಿಂದ) ಹಿಡಿದು ವಿಭೂತಿ(ಯನ್ನು ತಿಳಿಸುವ
ಹತ್ತನೆಯ ಅಧ್ಯಾಯದ)ವರೆಗಿನ ಅಧ್ಯಾಯಗಳಲ್ಲಿ ಯಾವದೊಂದು ಉಪಾಧಿಯೂ
ಇಲ್ಲದ ಪರಮಾತ್ಮನಾದ ಅಕ್ಷರವೆಂಬ ಬ್ರಹ್ಮದ ಉಪಾಸನೆಯನ್ನು⁶ ಹೇಳಿರುತ್ತದೆ.

1. 'ಅಧ್ಯಾಯೇಷು ವಿಭೂತೃಂತೇಷು' ನಿ|| ; ದ್ವಿತೀಯಾಧ್ಯಾಯಪ್ರಭೃತಿಷು ...
ಅಧ್ಯಾಯೇಷು' ಮ || ಮೈ ||.

2. 'ವಿಧ್ವಸ್ತಸರ್ವವಿಶೇಷಣಸ್ಯ' ನಿ|| ; 'ವಿಧ್ವಸ್ತಸರ್ವೋಪಾಧಿವಿಶೇಷಣಸ್ಯ' ಗು||.

3. 'ಸತ್ಪೋಪಾಧೇಃ ವಿಶ್ವೇಶ್ವರಸ್ಯ' ಮ|| ಮೈ||

4. 'ಜಗದಾತ್ಮರೂಪಮ್' ಮ|| ಮೈ||

5. 'ಉಭಯೋರನಯೋಃ' ಮ||

6. ಯಾವ ಗುಣವೂ ಇಲ್ಲದ ಜ್ಞೇಯವಾದ ಪರಬ್ರಹ್ಮಕ್ಕೆ ಅಕ್ಷರವೆಂದು ಹೆಸರು.
ಇದರ ಉಪಾಸನೆಯೆಂದರೆ ಅದರ ಸ್ವರೂಪವನ್ನು ಶ್ರವಣಮನನನಿದಿಧ್ಯಾಸನಗಳಿಂದ ಅರಿತು
ಅದರಲ್ಲಿಯೇ ನೆಲೆನಿಂತಿರುವುದು. ಬೃ. ೩-೮-೮, (ಭಾ. ಭಾ. ೮೦) ; ಮುಂ. ೧-೧-೫, ೬ (ಭಾ.
ಭಾ. ೧೬) ; ಸೂ. ಭಾ. ೩-೩-೩೩ (ಭಾ. ಭಾ. ೩೮೨).

ಮತ್ತು ಸರ್ವಯೋಗದ ಐಶ್ವರ್ಯದಿಂದಲೂ ಸರ್ವಜ್ಞಾನಶಕ್ತಿಯಿಂದಲೂ ಕೂಡಿದ (ಶುದ್ಧ)ಸತ್ತ್ವ (ವೆಂಬ) ಉಪಾಧಿಯಿಂದೊಡಗೂಡಿದ¹ ಈಶ್ವರನಾದ ನಿನ್ನ ಉಪಾಸನೆಯನ್ನೂ ಅಲ್ಲಲ್ಲಿ ಹೇಳಿರುತ್ತದೆ. ವಿಶ್ವರೂಪಾಧ್ಯಾಯದಲ್ಲಿಯೇ ಎಂದರೆ ಈಶ್ವರ ಸಂಬಂಧಿಯೂ ಆದ್ಯವೂ ಸಕಲಜಗದಾತ್ಮರೂಪವೂ ಆದ ನಿನ್ನ ವಿಶ್ವರೂಪವನ್ನು ಉಪಾಸನೆಗಾಗಿಯೇ ನೀನು ತೋರಿಸಿರುತ್ತೀಯೆ. ಮತ್ತು ಅದನ್ನು ತೋರಿಸಿ “ಮತ್ಕರ್ಮಕೃತ್ ಮುಂತಾದ (ಗುಣಗಳುಳ್ಳ ಭಕ್ತನು ನನ್ನನ್ನು ಸೇರುವನು)” ಎಂದು ಹೇಳಿರುತ್ತೀಯೆ. ಆದ್ದರಿಂದ ನಾನು ಈ ಎರಡು ಪಕ್ಷಗಳಲ್ಲಿ ಹೆಚ್ಚಿನದು (ಯಾವದು) ಎಂಬುದನ್ನು ತಿಳಿಯುವ ಇಚ್ಛೆಯಿಂದ ನಿನ್ನನ್ನು ಕೇಳುತ್ತಿದ್ದೇನೆ ಎಂದು ಅರ್ಜುನನು ಇಂತೆಂದನು :-

ಅರ್ಜುನ ಉವಾಚ -

ಏವಂ ಸತತಯುಕ್ತಾ ಯೇ ಭಕ್ತಾಸ್ತ್ವಾಂ ಪರ್ಯುಪಾಸತೇ |

ಯೇ ಚಾಪ್ಯಕ್ಷರಮವ್ಯಕ್ತಂ ತೇಷಾಂ ಕೇ ಯೋಗವಿತ್ತಮಾಃ ||೧||

೧. ಅರ್ಜುನನಿಂತೆಂದನು :- ಹೀಗೆ ಸತತಯುಕ್ತರಾಗಿ ಯಾವ ಭಕ್ತರು ನಿನ್ನನ್ನು ಪರ್ಯುಪಾಸನೆಮಾಡುತ್ತಾರೋ, ಮತ್ತು ಯಾರು ಅವ್ಯಕ್ತವಾದ ಅಕ್ಷರವನ್ನು (ಉಪಾಸನೆಮಾಡುತ್ತಾರೋ) ಅವರಲ್ಲಿ ಯಾರು ಯೋಗವಿತ್ತಮರು ?

(ಭಾಷ್ಯ)

೨೨೫. ಏವಮ್ ಇತಿ ಅತೀತಾನಂತರಶ್ಲೋಕೇನ ಉಕ್ತಮ್ ಅರ್ಥಂ ಪರಾಮೃಶತಿ 'ಮತ್ಕರ್ಮಕೃತ್' ಇತ್ಯಾದಿನಾ | ಏವಂ ಸತತಯುಕ್ತಾ ನೈರಂತರ್ಯೇಣ ಭಗವತ್ಕರ್ಮಾದೌ ಯಥೋಕ್ತೇ ಅರ್ಥೇ ಸಮಾಹಿತಾಃ ಸಂತಃ ಪ್ರವೃತ್ತಾಃ ಇತ್ಯರ್ಥಃ | ಯೇ ಭಕ್ತಾಃ ಅನನ್ಯಶರಣಾಃ ಸಂತಃ ತ್ವಾಂ ಯಥಾದರ್ಶಿತಂ² ವಿಶ್ವರೂಪಂ ಪರ್ಯುಪಾಸತೇ ಧ್ಯಾಯಂತಿ | ಯೇ ಚ ಅನ್ಯೇಽಪಿ³ ತ್ಯಕ್ತಸರ್ವೈಷಣಾಃ ಸಂನ್ಯಸ್ತಸರ್ವಕರ್ಮಾಣಃ ಯಥಾವಿಶೇಷಿತಂ ಬ್ರಹ್ಮ ಅಕ್ಷರಂ ನಿರಸ್ತಸರ್ವೋಪಾಧಿತ್ವಾತ್ ಅವ್ಯಕ್ತಮ್

1. ನಿರ್ಗುಣಬ್ರಹ್ಮವೇ ಸತ್ತ್ವಗುಣೋಪಾಧಿಯಿಂದ ಸಗುಣವೆನಿಸುವದು. ಇದು ಉಪಾಸನೆಗಾಗಿ ಸಗುಣವಾಗಿರುತ್ತದೆ. ಸೂ. ಭಾ. ೧-೧-೧೨ ; (ಭಾ. ಭಾ. ೯೧) ; ಬೃ. ಭಾ. ೩-೮-೨, (ಭಾ. ಭಾ. ೯೪) ; ಐ. ಭಾ. ಭಾ. ೮೮.

2. 'ಯಥಾದರ್ಶಿತವಿಶ್ವರೂಪಂ' ಮ||

3. 'ಯೇ ಚಾಪಿ' ಮ|| ಮೈ||

ಅಕರಣಗೋಚರಮ್¹ | ಯದ್ವಿ ಲೋಕೇ ಕರಣಗೋಚರಂ ತತ್ ವ್ಯಕ್ತಮ್
ಉಚ್ಯತೇ | ಅಘ್ನೀ² ಧಾತೋಃ ತತ್ಕರ್ಮಕತ್ವಾತ್ | ಇದಂ ತು ಅಕ್ಷರಂ
ತದ್ವಿಪರೀತಮ್ | ಶಿಷ್ಟೈಶ್ಚ³ ಉಚ್ಯಮಾನ್ಯೈಃ ವಿಶೇಷಣೈಃ ವಿಶಿಷ್ಟಮ್ | ತತ್
ಯೇ ಚ ಅಪಿ ಪರ್ಯುಪಾಸತೇ ತೇಷಾಮ್ ಉಭಯೇಷಾಂ ಮಧ್ಯೇ ಕೇ
ಯೋಗವಿತ್ತಮಾಃ ಕೇ ಅತಿಶಯೇನ ಯೋಗವಿದಃ ಇತ್ಯರ್ಥಃ ||೧||

(ಭಾಷ್ಯಾರ್ಥ)

‘ಹೀಗೆ’ ಎಂಬ (ಮಾತಿನಿಂದ) ಹಿಂದಿನ ಶ್ಲೋಕದಲ್ಲಿ ‘ಮತ್ಕರ್ಮಕತ್ವಾತ್’
ಎಂದು ಮುಂತಾಗಿ ಹೇಳಿರುವ ವಿಷಯವನ್ನು ಪರಾಮರ್ಶಿಸಿರುತ್ತದೆ. ಹೀಗೆ
ಸತತಯುಕ್ತರಾಗಿ, ಎಡೆಬಿಡದೆ ಭಗವಂತನ ಕರ್ಮ(ವನ್ನು ಮಾಡುವದೇ) ಮುಂತಾದ
ಹಿಂದೆ ಹೇಳಿದ ವಿಷಯದಲ್ಲಿ ಮನಸ್ಸಿಟ್ಟಿವರಾಗಿ ತೊಡಗಿರುವ ಎಂದರ್ಥ.

ಯಾವ ಭಕ್ತರು ಅನನ್ಯಶರಣರಾಗಿ ನಿನ್ನನ್ನು ಎಂದರೆ (ನೀನು) ತೋರಿಸಿದಂಥ
ವಿಶ್ವರೂಪವನ್ನು ಪರ್ಯುಪಾಸನೆಮಾಡುತ್ತಿರುವರೋ ಧ್ಯಾನಿಸುತ್ತಿರುವರೋ ಮತ್ತು
ಯಾವ ಬೇರೆಯ (ಜನರು) ಏಷಣೆಗಳನ್ನೆಲ್ಲ ತೊರೆದು ಕರ್ಮಗಳನ್ನೆಲ್ಲ ಸಂನ್ಯಾಸ
ಮಾಡಿ (ಇಲ್ಲಿ) ಹೇಳಿರುವ ವಿಶೇಷಣಗಳುಳ್ಳ ಬ್ರಹ್ಮವಾದ ಅಕ್ಷರವನ್ನು, ಯಾವ
ಉಪಾಧಿಯೂ ಇಲ್ಲದ್ದರಿಂದ ಅವ್ಯಕ್ತವಾಗಿರುವ, ಕರಣಗಳಿಗೆ ಗೋಚರವಿಲ್ಲದ
(ಅಕ್ಷರವನ್ನು ಎಂದರ್ಥ). ಯಾವದು ಲೋಕದಲ್ಲಿ ಕರಣಗಳಿಗೆ ಗೋಚರವಾಗಿರು
ತ್ತದೆಯೋ ಅದು ವ್ಯಕ್ತವೆನಿಸುತ್ತದೆ ; ಏಕೆಂದರೆ ಅಘ್ನಿ ಎಂಬ ಧಾತುವಿಗೆ (ಅದೇ)
ಅರ್ಥವು. ಆದರೆ ಈ ಅಕ್ಷರವು ಅದಕ್ಕೆ ವಿರುದ್ಧವಾಗಿ (ಕರಣಗಳಿಗೆ ಗೋಚರವಲ್ಲದೆ
ಇರುತ್ತದೆ) ಮತ್ತು ಮುಂದೆ ಹೇಳುವ (ಇನ್ನೂ) ಉಳಿದ ವಿಶೇಷಣಗಳಿಂದ ಕೂಡಿದ⁴
ಆ (ಅಕ್ಷರ)ವನ್ನು ಯಾರು ಉಪಾಸನೆಮಾಡುತ್ತಿರುವರೋ ಆ ಇಬ್ಬರೊಳಗೆ ಯಾರು
ಯೋಗವಿತ್ತಮರು. ಯಾರು ಯೋಗವನ್ನು ಹೆಚ್ಚಾಗಿ ಬಲ್ಲವರು ? ಎಂದರ್ಥ.

1. ‘ಕರಣಗೋಚರಮ್’ ಮ||

2. ‘ವ್ಯಘ್ನೀಃ’ ಮ|| ಮೈ||

3. ‘ವಿಶಿಷ್ಟೈಶ್ಚ’ ಮ|| ಮೈ||

4. ಮುಂದೆ ಮೂರನೆಯ ಶ್ಲೋಕದಲ್ಲಿ ಹೇಳಿರುವ ವಿಶೇಷಣಗಳನ್ನೂ ಇಲ್ಲಿ ಅವ್ಯಕ್ತವೆಂಬ
ವಿಶೇಷಣದಿಂದಲೇ ಉಪಲಕ್ಷಣವಾಗಿ ಹೇಳಿದೆ ಎಂದು ಭಾವ.

5. ಇಲ್ಲಿ ಅವ್ಯಕ್ತ, ಅನಿರ್ದೇಶ್ಯ - ಮುಂತಾದವುಗಳು ಒಂದೊಂದು ಆರೋಪವನ್ನು
ಅಲ್ಲಗಳೆಯುವ ವಿಶೇಷಣಗಳಾದ್ದರಿಂದ ಅವು ಒಂದೊಂದು ಧರ್ಮವನ್ನು ಹೇಳುವವೆಂದು
ಭಾವಿಸುವದಕ್ಕಿಲ್ಲ. ಆದ್ದರಿಂದ ಇಲ್ಲಿ ಅಕ್ಷರದ ಉಪಾಸನೆ ಎಂದರೆ ಜ್ಞಾನನಿಷ್ಠೆಯೇ. ಉಪಾಸನೆ
ಎಂಬ ಶಬ್ದವನ್ನು ಜ್ಞಾನವೆಂಬ ಅರ್ಥದಲ್ಲಿಯೂ ಜ್ಞಾನವೆಂಬ ಶಬ್ದವನ್ನು ಉಪಾಸನೆ

ಭಗವಂತನ ಉತ್ತರ :

ವಿಶ್ವರೂಪೋಪಾಸಕರು ಯೋಗವಿತ್ತಮರು

(ಭಾಷ್ಯ)

೨೨೬. ಶ್ರೀ ಭಗವಾನ್ ಉವಾಚ - ಯೇ¹ ಅಕ್ಷರೋಪಾಸಕಾಃ ಸಮ್ಯಗ್ಗರ್ಹಿತಃ
ನಿವೃತ್ತೈಷಣಾಃ, ತೇ ತಾವತ್ ತಿಷ್ಠಂತು | ತಾನ್ ಪ್ರತಿ ಯದ್ ವಕ್ತವ್ಯಂ ತತ್
ಉಪರಿಷ್ಪಾತ್ ವಕ್ಷ್ಯಾಮಃ | ಯೇ ತು ಇತರೇ -

(ಭಾಷ್ಯಾರ್ಥ)

ಶ್ರೀ ಭಗವಂತನಂತೆಂದನು :- ಯಾರು ಸಮ್ಯಗ್ಗರ್ಹಿತಗಳಾಗಿ ಏಷಣೆಗಳನ್ನೆಲ್ಲ
ತೊರೆದು ಅಕ್ಷರವನ್ನು ಉಪಾಸನೆಮಾಡುತ್ತಿರುವರೋ ಅವರು ಮೊದಲು ಹಾಗಿರಲಿ ;
ಅವರ ವಿಷಯದಲ್ಲಿ ಏನು ಹೇಳಬೇಕೋ ಅದನ್ನು ಮುಂದೆ ಹೇಳುವೆವು. ಆದರೆ
ಮಿಕ್ಕವರು (ಇದ್ದಾರಲ್ಲ) -

ಶ್ರೀ ಭಗವಾನ್ ಉವಾಚ -

ಮಯ್ಯಾವೇಶ್ಯ ಮನೋ ಯೇ ಮಾಂ ನಿತ್ಯಯುಕ್ತಾ ಉಪಾಸತೇ |

ಶ್ರದ್ಧಯಾ ಪರಯೋಪೇತಾಃ ತೇ ಮೇ ಯುಕ್ತತಮಾ ಮತಾಃ ||೨||

೨. ಶ್ರೀ ಭಗವಂತನಂತೆಂದನು :- ನನ್ನಲ್ಲಿಯೇ ಮನಸ್ಸನ್ನು ಇಟ್ಟು
ಯಾರು ನಿತ್ಯಯುಕ್ತರಾಗಿ ಪರಶ್ರದ್ಧೆಯಿಂದೊಡಗೂಡಿ ನನ್ನನ್ನು ಉಪಾಸನೆ
ಮಾಡುತ್ತಿರುವರೋ ಅವರು ಯುಕ್ತತಮರೆಂದು ನನ್ನ ಮತವು.

(ಭಾಷ್ಯ)

೨೨೭. ಮಯಿ ವಿಶ್ವರೂಪೇ ಪರಮೇಶ್ವರೇ ಆವೇಶ್ಯ ಸಮಾಧಾಯ ಮನಃ
ಯೇ ಭಕ್ತಾಃ ಸಂತಃ ಮಾಂ ಸರ್ವಯೋಗೇಶ್ವರಾಣಾಮ್ ಅಧೀಶ್ವರಂ ಸರ್ವಜ್ಞಂ
ವಿಮುಕ್ತರಾಗಾದಿಕ್ಲೇಶತಿಮಿರದೃಷ್ಟಿಂ ನಿತ್ಯಯುಕ್ತಾಃ ಅತೀತಾನನ್ತರಾಧ್ಯಾಯಾನ್ತೇ²

ಎಂಬರ್ಥದಲ್ಲಿಯೂ ಉಪಯೋಗಿಸುವದುಂಟು. ಬೃ. ಭಾ. ೧-೪-೨ (ಭಾ. ಭಾ. ೧೩೪)
'ಆತ್ಮೇತ್ಯೋಪಾಸೀತ' ಎಂಬುದರ ವ್ಯಾಖ್ಯಾನವನ್ನೂ ಸೂ. ಭಾ. ೪-೧-೧ (ಭಾ. ಭಾ. ೫೦೩).
'ವಿದ್ಯುಪಾಸ್ತೋಶ್ಚ' ಎಂಬ ವಾಕ್ಯವನ್ನೂ ನೋಡಿರಿ.

1. 'ಯೇ ತು' ಅ|| ೧|| ಗು|| ವಾ|| ಮೈ||

2. 'ಅಧ್ಯಾಯಾನ್ತೋಕ್ತ.....' ನಿ|| ಅ||

ಉಕ್ತಶ್ಲೋಕಾರ್ಥನ್ಯಾಯೇನ ಸತತಯುಕ್ತಾಃ ಸಂತಃ ಉಪಾಸತೇ ಶ್ರದ್ಧಯಾ ಪರಯಾ
ಪ್ರಕೃಷ್ಟಯಾ ಉಪೇತಾಃ¹ ತೇ ಮೇ ಮಮ ಯುಕ್ತತಮಾಃ² ಮತಾಃ ಅಭಿಮತಾಃ³
ಯುಕ್ತತಮಾ ಇತಿ | ನೈರಂತರ್ಯೇಣ ಹಿ ತೇ ಮಚ್ಚಿತ್ತತಯಾ ಅಹೋರಾತ್ರಮ್⁴
ಅತಿವಾಹಯಂತಿ⁵ ಅತಃ ಯುಕ್ತಂ ತಾನ್ ಪ್ರತಿ ಯುಕ್ತತಮಾ ಇತಿ ವಕ್ತುಮ್ ||೨||

(ಭಾಷ್ಯಾರ್ಥ)

ನನ್ನಲ್ಲಿ ವಿಶ್ವರೂಪನಾದ ಪರಮೇಶ್ವರನಲ್ಲಿ, ಮನಸ್ಸನ್ನು ಇಟ್ಟು ನಿಲ್ಲಿಸಿ
ಕೊಂಡು ಯಾರು ಭಕ್ತರಾಗಿ ಸರ್ವಯೋಗೇಶ್ವರರಿಗೂ ಅಧೀಶ್ವರನೂ⁶ ಸರ್ವಜ್ಞನೂ⁷
ರಾಗವೇ ಮುಂತಾದ ಕ್ಲೇಶಗಳಿಂದ ಕಣ್ಣುಪರೆಯನ್ನು ಹೊಂದಿದ ದೃಷ್ಟಿಯಿಲ್ಲದವನೂ⁸
ಆಗಿರುವ ನನ್ನನ್ನು ನಿತ್ಯಯುಕ್ತರಾಗಿ ಕಳೆದ ಹಿಂದಿನ ಅಧ್ಯಾಯದ ಕೊನೆಯಲ್ಲಿ ಹೇಳಿದ
ಶ್ಲೋಕಾರ್ಥಕ್ಕೆ ತಕ್ಕಂತೆ ಯಾವಾಗಲೂ ಚಿತ್ತಸಮಾಧಾನವುಳ್ಳವರಾಗಿ ಪರವಾದ ಎಂದರೆ
ಹೆಚ್ಚಿನ ಶ್ರದ್ಧೆಯಿಂದ ಕೂಡಿ ಉಪಾಸನೆಮಾಡುತ್ತಿರುವರೋ ಅವರು (ಮೇ = ಮಮ)
ನನಗೆ ಯುಕ್ತತಮರೆಂದು ಮತರಾಗಿರುವರು, ಯುಕ್ತತಮರೆಂದು ನನ್ನ ಅಭಿಪ್ರಾಯ
ವಿರುವದು. ಏಕೆಂದರೆ ಅವರು ಎಡೆಬಿಡದೆ ನನ್ನಲ್ಲಿಯೇ ಚಿತ್ತವುಳ್ಳವರಾಗಿ ಹಗಲು
ರಾತ್ರಿಗಳನ್ನು ಕಳೆಯುತ್ತಿರುವರು ; ಆದ್ದರಿಂದ ಅವರನ್ನು ಕುರಿತು (ಅವರು)
ಯುಕ್ತತಮರು ಎಂದು ಹೇಳುವದು ಯುಕ್ತವಾಗಿರುತ್ತದೆ.⁹

1. 'ಯೇ' ಎಂದು ಹೆಚ್ಚಾಗಿ ಮ|| ಮೈ||

2. ನಿ|| ಅ|| ವಾ|| ಗಳಲ್ಲಿಲ್ಲ ; ಇಲ್ಲದಿದ್ದರೂ ಸಾಗುತ್ತದೆ ; ಮ|| ಮೈ|| ಪಾಠದಲ್ಲಿ
ಎರಡನೆಯ 'ಯುಕ್ತತಮಾಃ' ಎಂಬುದು ಅನ್ವಯಕ್ಕಾಗಿ.

3. 'ಅಭಿಪ್ರೇತಾಃ' ನಿ|| ಗು||

4. 'ಅಹೋರಾತ್ರಮ್' ನಿ|| ಗು|| ವಾ|| ಅ||

5. 'ಅಹೋರಾತ್ರಮ್ ಅತಿಮಾತ್ರಂ ಮಾಂ ಧ್ಯಾಯಂತಿ' ಎಂಬ ವಾಕ್ಯವೊಂದು ಹೆಚ್ಚಾಗಿ
ಮ|| ಮೈ||

6. ಶ್ಲೋ. ೬-೨.

7. ಯೋ. ಸೂ. ೧-೨೫.

8. ಯೋ. ಸೂ. ೧-೨೪, ೨-೨.

9. ಕರ್ಮಸಂನ್ಯಾಸಕ್ಕಿಂತ ಕರ್ಮಯೋಗವು ಹೆಚ್ಚಿನದೆಂದು ಹೇಳುವ ೫-೨ (ಭಾ. ಭಾ.
೩೨೯) ಭಾಷ್ಯವನ್ನು ಇದಕ್ಕೆ ಹೋಲಿಸಿರಿ.

ಅಕ್ಷರೋಪಾಸಕರು ಸ್ವತಂತ್ರರು

(ಭಾಷ್ಯ)

೭೨೮. ಕಿಮ್ ಇತರೇ ಯುಕ್ತತಮಾ ನ ಭವನ್ತಿ ? ನ | ಕಿಂ ತು ತಾನ್ ಪ್ರತಿ
ಯದ್ ವಕ್ತವ್ಯಂ ತತ್ ಶೃಣು -

(ಭಾಷ್ಯಾರ್ಥ)

(ಅರ್ಜುನ) :- ಹಾಗಾದರೆ ಉಳಿದವರು ಯುಕ್ತತಮರಲ್ಲವೇನು ?

(ಶ್ರೀಕೃಷ್ಣ) :- ಹಾಗಲ್ಲ. ಮತ್ತೇನೆಂದರೆ ಅವರ ವಿಷಯಕ್ಕೆ ಏನು
ಹೇಳತಕ್ಕದ್ದೋ ಅದನ್ನು ಕೇಳು :-

ಯೇ ತ್ವಕ್ಷರಮನಿರ್ದೇಶ್ಯಮವ್ಯಕ್ತಂ ಪರ್ಯುಪಾಸತೇ |

ಸರ್ವತ್ರಗಮಚಿಂತಂ ಚ ಕೂಟಸ್ಥಮಚಲಂ ಧ್ರುವಮ್

||೩||

ಸಂನಿಯಮೇನ್ದ್ರಿಯಗ್ರಾಮಂ ಸರ್ವತ್ರ ಸಮಬುದ್ಧಯಃ |

ತೇ ಪ್ರಾಪ್ನುವನ್ತಿ ಮಾಮೇವ ಸರ್ವಭೂತಹಿತೇ ರತಾಃ

||೪||

೩-೪. ಆದರೆ ಯಾರು ಅನಿರ್ದೇಶ್ಯವಾದ, ಅವ್ಯಕ್ತವಾದ, ಸರ್ವತ್ರ
ಗವಾದ, ಅಚಿಂತ್ಯವಾದ, ಕೂಟಸ್ಥವಾದ, ಅಚಲವಾದ, ಧ್ರುವವಾದ,
ಅಕ್ಷರವನ್ನು ಇಂದ್ರಿಯಗ್ರಾಮವನ್ನು ಸಂನಿಯಮವನ್ನು ಮಾಡಿಕೊಂಡು
ಸರ್ವತ್ರಸಮಬುದ್ಧಿಗಳಾಗಿ ಪರ್ಯುಪಾಸನೆಮಾಡುತ್ತಿರುವರೋ ಸರ್ವ
ಭೂತಹಿತದಲ್ಲಿ ರತರಾದ ಅವರು ನನ್ನನ್ನೇ ಪಡೆಯುವರು.

(ಭಾಷ್ಯ)

೭೨೯. ಯೇ ತು ಅಕ್ಷರಮ್ ಅನಿರ್ದೇಶ್ಯಮ್¹ | ಅವ್ಯಕ್ತತ್ವಾತ್² ಅಶಬ್ದ
ಗೋಚರಮ್ ಇತಿ ನ ನಿರ್ದೇಷ್ಟಂ ಶಕ್ಯತೇ, ಅತಃ ಅನಿರ್ದೇಶ್ಯಮ್ ಅವ್ಯಕ್ತಂ ನ
ಕೇನಾಪಿ ಪ್ರಮಾಣೇನ ವ್ಯಜ್ಯತೇ ಇತಿ ಅವ್ಯಕ್ತಮ್³ | ಪರ್ಯುಪಾಸತೇ ಪರಿ
ಸಮನ್ತಾತ್ ಉಪಾಸತೇ | ಉಪಾಸನಂ ನಾಮ ಯಥಾಶಾಸ್ತ್ರಮ್ ಉಪಾಸ್ಯಸ್ಯ ಅರ್ಥಸ್ಯ
ವಿಷಯೀಕರಣೇನ ಸಾಮೀಪ್ಯಮ್ ಉಪಗಮ್ಯ ತೈಲಧಾರಾವತ್ ಸಮಾನ

1. 'ಅನಿರ್ದೇಶ್ಯಮವ್ಯಕ್ತಮ್' ನಿ||

2. 'ಅವ್ಯಕ್ತತ್ವಾತ್' ಎಂಬುದು ಗು|| ವಾ|| ಗಳಲ್ಲಿಲ್ಲ.

3. 'ನ ಕೇನಾಪಿ ... ಅವ್ಯಕ್ತಮ್' ಎಂಬ ವಾಕ್ಯವು ಮ||ದಲ್ಲಿಲ್ಲ.

ಪ್ರತ್ಯಯಪ್ರವಾಹೇಣ ದೀರ್ಘಕಾಲಂ ಯದಾಸನಂ ತತ್ ಉಪಾಸನಮ್ ಆಚಕ್ಷತೇ |
 ಅಕ್ಷರಸ್ಯ ವಿಶೇಷಣಮ್ ಆಹ ಉಪಾಸ್ಯಸ್ಯ¹ | ಸರ್ವತ್ರಗಂ ವ್ಯೋಮವತ್ ವ್ಯಾಪಿ |
 ಅಚಿಂತ್ಯಮ್ ಚ ಅವ್ಯಕ್ತತ್ವಾತ್ ಅಚಿಂತ್ಯಮ್² | ಯದ್ಧಿ ಕರಣಗೋಚರಂ ತತ್
 ಮನಸಾಪಿ ಚಿಂತ್ಯಮ್ | ತದ್ವಿಪರೀತತ್ವಾತ್ ಅಚಿಂತ್ಯಮ್ ಅಕ್ಷರಮ್ |
 ಕೂಟಸ್ಥಮ್ | ದೃಶ್ಯಮಾನಗುಣಮ್ ಅಂತರ್ದೋಷಂ ವಸ್ತು ಕೂಟಮ್ |
 'ಕೂಟರೂಪಂ' 'ಕೂಟಸಾಕ್ಷಮ್'³ ಇತ್ಯಾದೌ ಕೂಟಶಬ್ದಃ ಪ್ರಸಿದ್ಧೋ ಲೋಕೇ |
 ತಥಾ ಚ ಅವಿದ್ಯಾದ್ಯನೇಕಸಂಸಾರಬೀಜಮ್ ಅಂತರ್ದೋಷವತ್ ಮಾಯಾ
 ವ್ಯಾಕೃತಾದಿ⁴ ಶಬ್ದವಾಚ್ಯತಯಾ "ಮಾಯಾಂ ತು ಪ್ರಕೃತಿಂ ವಿದ್ಯಾತ್ ಮಾಯಿನಂ ತು
 ಮಹೇಶ್ವರಮ್" (ಶ್ಲೋ. ೪-೧೦), "ಮಮ ಮಾಯಾ ದುರತ್ಯಯಾ" (೨-೧೪)
 ಇತ್ಯಾದೌ ಪ್ರಸಿದ್ಧಂ ಯತ್ ತತ್ ಕೂಟಮ್ | ತಸ್ಮಿನ್ ಕೂಟೇ ಸ್ಥಿತಂ
 ಕೂಟಸ್ಥಂ ತದಧ್ಯಕ್ಷತಯಾ | ಅಥವಾ ರಾಶಿರಿವ ಸ್ಥಿತಂ ಕೂಟಸ್ಥಮ್ | ಅತ ಏವ
 ಅಚಲಮ್ | ಯಸ್ಮಾತ್ ಅಚಲಂ ತಸ್ಮಾತ್ ಧ್ರುವಂ ನಿತ್ಯಮ್ ಇತ್ಯರ್ಥಃ ||೨||

(ಭಾಷ್ಯಾರ್ಥ)

ಆದರೆ ಯಾರು ಅಕ್ಷರವನ್ನು (ಎಂಥ ಅಕ್ಷರವನ್ನೆಂದರೆ) ಅನಿರ್ದೇಶ್ಯವಾದ ;
 ಅವ್ಯಕ್ತವಾಗಿರುವದರಿಂದ ಮಾತಿಗೆ ಗೋಚರವಲ್ಲವಾದ ಕಾರಣ (ಮಾತಿನಿಂದ ಇಂಥ
 ದ್ವಂದ್ವು) ತಿಳಿಸುವದಕ್ಕೆ ಆಗುವದಿಲ್ಲವಾಗಿ ಅನಿರ್ದೇಶ್ಯವು, (ಅಂಥ), ಅವ್ಯಕ್ತವಾದ
 ಯಾವ ಪ್ರಮಾಣದಿಂದಲೂ ಅದು ವ್ಯಕ್ತವಾಗುವದಲ್ಲವಾಗಿ ಅವ್ಯಕ್ತವು ;
 (ಅಂಥ ಅಕ್ಷರವನ್ನು ಯಾರು) ಪರ್ಯುಪಾಸನೆಮಾಡುವರೋ ಪರಿ ಎಂದರೆ
 ಎಲ್ಲೆಲ್ಲಿಯೂ ಉಪಾಸನೆಮಾಡುತ್ತಿರುವರೋ (ಎಂದರ್ಥ) ; ಉಪಾಸನೆ ಎಂದರೆ
 ಉಪಾಸನೆಮಾಡಬೇಕಾದ ವಸ್ತುಗಳನ್ನು ಶಾಸ್ತ್ರದಲ್ಲಿ ಹೇಳಿರುವಂತೆ ವಿಷಯವಾಗಿಸಿ
 ಕೊಂಡು ಸಮೀಪಕ್ಕೆ ಬಂದು ಸೇರಿ ಎಣ್ಣೆಯ ಧಾರೆಯಂತೆ ಒಂದೇ ಪ್ರತ್ಯಯವನ್ನು

1. ಇದು ನಿ|| ವಾ|| ಗಳಲ್ಲಿಲ್ಲ.

2. 'ಅವ್ಯಕ್ತತ್ವಾತ್ ಅಚಿಂತ್ಯಮ್' ಎಂಬುದು ಮ|| ಮೈ|| ಗಳಲ್ಲಿಲ್ಲ.

3. 'ಕೂಟರೂಪಕಂ', 'ಕೂಟಸಾಕ್ಷಮ್' ಮ||, 'ಕೂಟಸಾಕ್ಷಮ್' ಎಂಬುದು
 ಗು|| ದಲ್ಲಿಲ್ಲ.

4. 'ಮಾಯಾವ್ಯಾಕೃತಕೂಟಾದ್ಯನೇಕ' ಮ||, 'ಮಾಯಾವ್ಯಾಕೃತಾದ್ಯನೇಕ' ಮೈ||
 ಗು||.

ಹರಿಯಿಸುತ್ತಾ ಬಹಳ ಹೊತ್ತು ಇರುವುದು,¹ ಇದನ್ನು ಉಪಾಸನೆಯೆನ್ನುತ್ತಾರೆ.² ಉಪಾಸ್ಯವಾದ ಅಕ್ಷರದ ವಿಶೇಷಣವನ್ನು ಹೇಳುತ್ತಾನೆ : (ಅದು) ಸರ್ವತ್ರಗವು ಎಂದರೆ ಆಕಾಶದಂತೆ (ಎಲ್ಲೆಲ್ಲಿಯೂ) ವ್ಯಾಪಿಸಿಕೊಂಡಿರುವುದು ; ಮತ್ತು ಅಚಿಂತ್ಯವು, ಅವ್ಯಕ್ತವಾಗಿರುವದರಿಂದ ಅಚಿಂತ್ಯವು. ಯಾವುದು ಕರಣಗಳಿಗೆ ಗೋಚರವಾಗುವದೋ ಅದನ್ನು ಮನಸ್ಸಿನಿಂದಲೂ ಚಿಂತಿಸುವದಕ್ಕೆ ಆಗುತ್ತದೆ ; ಆದರೆ ಅಕ್ಷರವು ಇದಕ್ಕೆ ವಿರುದ್ಧವಾಗಿರುವದರಿಂದ ಅಚಿಂತ್ಯವು. ಕೂಟಸ್ಥವು : ಗುಣ(ಗಳಿರುವಂತೆ) ತೋರುತ್ತಾ ಒಳಗೆ ದೋಷವುಳ್ಳ ವಸ್ತುವು ಕೂಟ(ವೆನಿಸುತ್ತದೆ) ; ಕೂಟರೂಪ (ಸಲ್ಲದ ರೂಪಾಯಿ ಅಥವಾ ಬೆಳ್ಳಿ), ಕೂಟಸಾಕ್ಷ್ಯ (ಸುಳ್ಳುಸಾಕ್ಷ್ಯ ಮುಂತಾದ ಕಡೆಯ)ಲ್ಲಿ ಕೂಟಶಬ್ದವು (ಈ ಅರ್ಥದಲ್ಲಿ) ಲೌಕಿಕ ಪ್ರಯೋಗದಲ್ಲಿ ಪ್ರಸಿದ್ಧವಾಗಿರುತ್ತದೆ. ಮತ್ತು ಹೀಗೆಯೇ ಅವಿದ್ಯೆಯೇ ಮುಂತಾದ ಅನೇಕಸಂಸಾರ-ಬೀಜಗಳುಳ್ಳದ್ದಾಗಿ,³ ಒಳಗೆ ದೋಷವುಳ್ಳ ಮಾಯೆ, ಅವ್ಯಾಕೃತ - ಮುಂತಾದ⁴ ಶಬ್ದಗಳಿಂದ ಹೇಳಲ್ಪಡುವದಾಗಿ “ಪ್ರಕೃತಿಯನ್ನು ಮಾಯೆಯೆಂದೂ ಮಹೇಶ್ವರನನ್ನು ಮಾಯಿಯೆಂದೂ ತಿಳಿಯಬೇಕು” (ಶ್ವೇ. ೪-೧೦), “ನನ್ನ ಮಾಯೆಯು ದಾಟಲಶಕ್ಯವಾಗಿರುವುದು” - (೨-೧೪) ಮುಂತಾದ (ಶ್ರುತಿಸ್ಮೃತಿ ಗಳ)ಲ್ಲಿ ಪ್ರಸಿದ್ಧವಾಗಿದೆಯಲ್ಲ, ಅದು ಕೂಟವು ; ಆ ಕೂಟದಲ್ಲಿ, ಅದಕ್ಕೆ ಸಾಕ್ಷಿಯಾಗಿರುವುದು ಕೂಟಸ್ಥವು. ಅಥವಾ (ಕೂಟ) ರಾಶಿಯಂತೆ (ಸ್ಥ) ಇರುವುದು ಕೂಟಸ್ಥವು. ಆದ್ದರಿಂದಲೇ ಅಚಲವು. ಅಚಲವಾಗಿದೆಯಲ್ಲ, ಆ ಕಾರಣದಿಂದಲೇ ಧ್ರುವವು, ನಿತ್ಯವಾಗಿರುವುದು ಎಂದರ್ಥ.

1. ತೈ. ಭಾ. ೧-೩, (ಭಾ.ಭಾ. ೨೦) ; ಸೂ. ಭಾ. ೪-೧-೧, (ಭಾ. ಭಾ. ೫೦೩), ಜ್ಞಾನನಿಷ್ಠೆಯನ್ನೇ ಇಲ್ಲಿ ಉಪಾಸನೆ ಎಂದು ಕರೆದಿದೆ ; ಜ್ಞಾನವಾದ ಬಳಿಕ ಅನಾತ್ಮವಸ್ತುವೆಲ್ಲ ಅಸತ್ತೆಂದು ನಿಶ್ಚಯವಾಗಿಬಿಡುವದರಿಂದ ಆತ್ಮನಲ್ಲಿಯೇ ಮನಸ್ಸು ನಿಲ್ಲುತ್ತದೆ ಎಂಬುದು ಸ್ವಾಭಾವಿಕವಾಗಿದೆ.

2. ‘ಉಪಾಸನಮ್ ಆಚಕ್ಷತೇ’ ಎಂಬ ಭಾಷ್ಯಭಾಗವು ಹೆಚ್ಚೆಂದು ತೋರುವುದು ; ಆದರೆ ಅದು ಎಲ್ಲಾ ಮುದ್ರಿತಪುಸ್ತಕಗಳಲ್ಲಿಯೂ ಇದೆ.

3. ಪ್ರಲಯದಲ್ಲಿ ಅವಿದ್ಯಾದಿದೋಷಗಳು ಕಾಣುವದಿಲ್ಲ, ಸೃಷ್ಟಿಸ್ಥಿತಿಕಾಲಗಳಲ್ಲಿ ತೋರಿಕೊಳ್ಳುತ್ತದೆ, ಅವ್ಯಾಕೃತವು ಅವಿದ್ಯಾಕಲ್ಪಿತವೆಂಬ ಅಭಿಪ್ರಾಯಕ್ಕೆ ಇದರಿಂದ ಯಾವ ಹಾನಿಯೂ ಇಲ್ಲ.

4. ಅವ್ಯಕ್ತ, ಆಕಾಶ, ಬೀಜ, ಶಕ್ತಿ, ಪ್ರಕೃತಿ - ಮುಂತಾದ. ಸೂ. ಭಾ. ೧-೪-೩, (ಭಾ. ಭಾ. ೩೩೯) ೧-೪-೯, (ಭಾ. ಭಾ. ೩೫೬) ೨-೧-೧೪ (ಭಾ. ಭಾ. ೪೪೦).

(ಭಾಷ್ಯ)

೭೩೦. ಸಂನಿಯಮ್ಯ¹ ಸಮ್ಯಕ್ ನಿಯಮ್ಯ ಉಪಸಂಹೃತ್ಯ² ಇನ್ದ್ರಿಯ-
ಗ್ರಾಮಮ್ ಇನ್ದ್ರಿಯಸಮುದಾಯಂ ಸರ್ವತ್ರ ಸರ್ವಸ್ಮಿನ್ ಕಾಲೇ ಸಮಬುದ್ಧಯಃ |
ಸಮಾ ತುಲ್ಯಾ ಬುದ್ಧಿಃ ಯೇಷಾಮ್ ಇಷ್ಟಾನಿಷ್ಟಪ್ರಾಪ್ತೌ ತೇ ಸಮಬುದ್ಧಯಃ | ತೇ
ಯೇ ಏವಂವಿಧಾಃ ತೇ ಪ್ರಾಪ್ನುವಂತಿ ಮಾಮೇವ ಸರ್ವಭೂತಹಿತೇ ರತಾಃ | ನ ತು
ತೇಷಾಂ ವಕ್ತವ್ಯಂ ಕಿಂಚಿತ್ ಮಾಂ ತೇ ಪ್ರಾಪ್ನುವಂತಿ ಇತಿ | “ಜ್ಞಾನೀ ತ್ವಾತ್ಮೈವ ಮೇ
ಮತಮ್” (೭-೧೮) ಇತಿ ಹಿ ಉಕ್ತಮ್ | ನ ಹಿ ಭಗವತ್ಸ್ವರೂಪಾಣಾಂ ಸತಾಂ
ಯುಕ್ತತಮತ್ವಮ್ ಅಯುಕ್ತತಮತ್ವಂ ವಾ ವಾಚ್ಯಮ್ ||೪||

(ಭಾಷ್ಯಾರ್ಥ)

(ಇಂಥ ಅಕ್ಷರವನ್ನು) ಇಂದ್ರಿಯಗ್ರಾಮವನ್ನು ಇಂದ್ರಿಯಸಮುದಾಯವನ್ನು
ಸಂನಿಯಮನಮಾಡಿಕೊಂಡು ಚೆನ್ನಾಗಿ ಬಿಗಿಹಿಡಿದು ಎಳೆದುಕೊಂಡು ಸರ್ವತ್ರ ಎಲ್ಲಾ
ಕಾಲದಲ್ಲಿಯೂ ಸಮಬುದ್ಧಿಗಳಾಗಿ - ಸಮವಾದ ಇಷ್ಟವಾದದ್ದು ಬರಲಿ ಅನಿಷ್ಟ
ವಾದದ್ದು ಬರಲಿ ಒಂದೇ ಸಮವಾಗಿರುವ ಬುದ್ಧಿಯು ಯಾರದೋ ಅವರು
ಸಮಬುದ್ಧಿಗಳು. (ಅಂಥವರಾಗಿ ಯಾರು ಉಪಾಸನೆಮಾಡುತ್ತಿರುವರೋ), ಅವರು,
ಯಾರು ಇಂಥವರೋ ಅವರು, ಸರ್ವಪ್ರಾಣಿಗಳ ಹಿತದಲ್ಲಿ ನಿರತರಾಗಿರುವ (ಅವರು),
ನನ್ನನ್ನೇ ಸೇರುವರು. ಆ (ಅಕ್ಷರೋಪಾಸಕರ) ವಿಷಯದಲ್ಲಿ ಅವರು ನನ್ನನ್ನೇ
ಸೇರುವರಾದ್ದರಿಂದ ಏನನ್ನೂ ಹೇಳತಕ್ಕದ್ದೇ ಇಲ್ಲ. ಏಕೆಂದರೆ “ಜ್ಞಾನಿಯು ನನ್ನ
ಆತ್ಮನೇ ಎಂದು (ನನ್ನ) ಮತವು” (೭-೧೮) ಎಂದು ಹೇಳಿಯೇ ಇರುತ್ತದೆ.
ಭಗವಂತನ ಸ್ವರೂಪವೇ ಆಗಿರುವ (ಅವರನ್ನು) ಯುಕ್ತತಮರೆಂದಾಗಲಿ ಯುಕ್ತ
ತಮರಲ್ಲವೆಂದಾಗಲಿ ಹೇಳತಕ್ಕದ್ದೇ ಅಲ್ಲವಷ್ಟೇ ?³

ಅಕ್ಷರೋಪಾಸನೆಯಲ್ಲಿ ಕ್ಲೇಶ ಹೆಚ್ಚು

ಕ್ಲೇಶೋಽಧಿಕತರಸ್ತೇಷಾಮವ್ಯಕ್ತಾಸಕ್ತಚೇತಸಾಮ್ |

ಅವ್ಯಕ್ತಾ ಹಿ ಗತಿದುಃಖಿಂ ದೇಹವದ್ಧಿರವಾಪ್ಯತೇ

||೫||

1. 'ತೇಷಾಂ ಫಲಮಾಹ ಸಂನಿಯಮ್ಯೇತಿ' ಮ||

2. 'ಸಂಹೃತ್ಯ' ನಿ||, 'ಸಮ್ಯಗುಪಸಂಹೃತ್ಯ' ಮ್ಯ||

3. ಆದ್ದರಿಂದ ಭಗವತ್ಸ್ವರೂಪವಾದ ಅವರನ್ನು ಕೈಬಿಟ್ಟು ಉಳಿದ ಯೋಗಿಗಳಲ್ಲಿ
ವಿಶ್ವರೂಪೋಪಾಸಕರು ಯುಕ್ತತಮರೆಂದು ಹೇಳಿರುತ್ತೇನೆ.

೫. ಅವ್ಯಕ್ತಾಸಕ್ತಚಿತ್ತರಾದ ಅವರಿಗೆ ಕ್ಲೇಶವು ಅಧಿಕತರ(ವಾಗಿರುತ್ತದೆ)
; ಏಕೆಂದರೆ ಅವ್ಯಕ್ತವೆಂಬ ಗತಿಯು ದೇಹವಂತರಿಗೆ ದುಃಖದಿಂದ
ದೊರೆಯುತ್ತದೆ.

(ಭಾಷ್ಯ)

೭೩೧. ಕಿಂ ತು ಕ್ಲೇಶಃ ಅಧಿಕತರಃ | ಯದ್ಯಪಿ ಮತ್ಕರ್ಮಾದಿಪರಾಣಾಂ ಕ್ಲೇಶಃ
ಅಧಿಕ ಏವ,¹ ಅಧಿಕತರಸ್ತು ಅಕ್ಷರಾತ್ಮನಾಮ್ ಪರಮಾರ್ಥದರ್ಶಿನಾಂ,² ದೇಹಾಭಿ
ಮಾನಪರಿತ್ಯಾಗನಿಮಿತ್ತಃ | ಅವ್ಯಕ್ತಾಸಕ್ತಚೇತಸಾಮ್ ಅವ್ಯಕ್ತೇ ಆಸಕ್ತಂ ಚೇತಃ
ಯೇಷಾಂ ತೇ ಅವ್ಯಕ್ತಾಸಕ್ತಚೇತಸಃ | ತೇಷಾಮ್ ಅವ್ಯಕ್ತಾಸಕ್ತಚೇತಸಾಮ್ |
ಅವ್ಯಕ್ತಾ ಹಿ ಯಸ್ಮಾತ್ ಯಾ³ ಗತಿಃ ಅಕ್ಷರಾತ್ಮಿಕಾ ದುಃಖಿಂ ಸಾ⁴ ದೇಹವದ್ಭಿಃ
ದೇಹಾಭಿಮಾನವದ್ಭಿಃ ಅವಾಪ್ಯತೇ | ಅತಃ ಕ್ಲೇಶಃ ಅಧಿಕತರಃ ||೫||

(ಭಾಷ್ಯಾರ್ಥ)

ಆದರೆ ಕ್ಲೇಶವು ಅಧಿಕತರ(ವಾಗಿರುತ್ತದೆ). ನನಗಾಗಿ ಕರ್ಮವನ್ನು ಮಾಡು
ತ್ತಿರುವುದು ಮುಂತಾದವುಗಳಲ್ಲಿ ನಿರತರಾಗಿರುವ (ವಿಶ್ವರೂಪೋಪಾಸಕರಿಗೂ)
ಕ್ಲೇಶವೇನೋ, ಅಧಿಕವೇ ; ಆದರೆ ಅಕ್ಷರದಲ್ಲಿಯೇ ಮನಸ್ಸಿಟ್ಟವರಾಗಿ, ಪರಮಾರ್ಥ
ವನ್ನು ಕಂಡುಕೊಂಡ, ಅವ್ಯಕ್ತಾಸಕ್ತಚಿತ್ತರಿಗೆ - ಅವ್ಯಕ್ತದಲ್ಲಿಯೇ ಅಂಟಿಕೊಂಡಿರುವ
ಚಿತ್ತವು ಯಾರದೋ ಅವರು ಅವ್ಯಕ್ತಾಸಕ್ತಚಿತ್ತರು ; ಅಂಥ ಅವ್ಯಕ್ತಾಸಕ್ತಚಿತ್ತರಿಗೆ -
ದೇಹಾಭಿಮಾನವನ್ನು ಬಿಡುವದೆಂಬ ಕಾರಣದಿಂದ (ಆಗುವ ಕ್ಲೇಶವು) ಇನ್ನೂ
ಅಧಿಕವಾಗಿರುತ್ತದೆ. (ಹಿ) ಏಕೆಂದರೆ ಅಕ್ಷರಸ್ವರೂಪವಾದ ಅವ್ಯಕ್ತ(ವೆಂಬ)
ಗತಿಯುಂಟಲ್ಲ, ಅದು ದೇಹವಂತರಿಗೆ ದೇಹಾಭಿಮಾನವುಳ್ಳವರಿಗೆ⁵ ದುಃಖದಿಂದ
ದೊರೆಯುತ್ತದೆ. ಆದ್ದರಿಂದ (ಅವರಿಗೆ) ಕ್ಲೇಶವು ಇನ್ನೂ ಹೆಚ್ಚು.

1. 'ಅಧಿಕ ಏವ ಕ್ಲೇಶಃ' ಮ|| ಮೈ||

2. 'ಪರಮಾತ್ಮದರ್ಶಿನಾಂ' ಅ|| ಮ|| ಮೈ||

3-4. ಮ|| ಮೈ|| ಗಳಲ್ಲಿಲ್ಲ.

5. ವ್ಯವಹಾರದೃಷ್ಟಿಯಿಂದ ಎಲ್ಲರೂ ದೇಹವಂತರಾದರೂ ಅಕ್ಷರೋಪಾಸಕರಿಗೆ
ಅವರ ದೃಷ್ಟಿಯಿಂದ ದೇಹವೇ ಇಲ್ಲ. ಅಜ್ಞಾನಿಗಳಂತೆಯೇ ವಿಶ್ವರೂಪೋಪಾಸಕರೂ
ದೇಹಾಭಿಮಾನಿಗಳಾಗಿರುವುದರಿಂದ ದೇಹವಂತರೇ.

ವಿಶ್ವರೂಪೋಪಾಸಕರಿಗೆ ಭಗವಂತನು ಉದ್ಧಾರಕನು

(ಭಾಷ್ಯ)

೨೩೨. ಅಕ್ಷರೋಪಾಸಕಾನಾಂ ಯತ್ ವರ್ತನಂ ತತ್ ಉಪರಿಷ್ಠಾತ್
ವಕ್ಷ್ಯಾಮಃ | (ಯೇ ತು)¹ -

(ಭಾಷ್ಯಾರ್ಥ)

ಅಕ್ಷರವನ್ನು ಉಪಾಸನೆಮಾಡುತ್ತಿರುವವರ ನಡತೆಯುಂಟಲ್ಲ, ಅದನ್ನು
ಮುಂದೆ ಹೇಳುವೆವು. (ಆದರೆ ಯಾರು) -

ಯೇ ತು ಸರ್ವಾಣಿ ಕರ್ಮಾಣಿ ಮಯಿ ಸಂನ್ಯಸ್ಯ ಮತ್ಪರಾಃ |

ಅನನ್ಯೇನೈವ ಯೋಗೇನ ಮಾಂ ಧ್ಯಾಯಂತ ಉಪಾಸತೇ ||೬||

ತೇಷಾಮಹಂ ಸಮುದ್ಧರ್ತಾ ಮೃತ್ಯುಸಂಸಾರಸಾಗರಾತ್ |

ಭವಾಮಿ ನ ಚಿರಾತ್ ಪಾರ್ಥ ಮಯ್ಯಾವೇಶಿತಚೇತಸಾಮ್ ||೭||

೬-೨. ಆದರೆ ಯಾರು ಸರ್ವಕರ್ಮಗಳನ್ನೂ ನನ್ನಲ್ಲಿ ಸಂನ್ಯಾಸ
ಮಾಡಿ ಮತ್ಪರರಾಗಿ ಅನನ್ಯವಾಗಿಯೇ (ಇರುವ) ಯೋಗದಿಂದ ನನ್ನನ್ನು
ಧ್ಯಾನಿಸುತ್ತಾ ಉಪಾಸನೆಮಾಡುತ್ತಿರುವರೋ ; ಎಲೈ ಪಾರ್ಥನೆ, ನನ್ನಲ್ಲಿ
ನೆಟ್ಟಿ ಚಿತ್ತವುಳ್ಳ ಅವರನ್ನು ನಾನು ಮೃತ್ಯುಸಂಸಾರಸಾಗರದಿಂದ ತಡ
ವಿಲ್ಲದೆ ಸಮುದ್ಧಾರಮಾಡುವ(ನಾಗುವೆನು).

(ಭಾಷ್ಯ)

೨೩೩. ಯೇ ತು ಸರ್ವಾಣಿ ಕರ್ಮಾಣಿ ಮಯಿ ಈಶ್ವರೇ ಸಂನ್ಯಸ್ಯ ಮತ್ಪರಾಃ
ಅಹಂ ಪರಃ ಯೇಷಾಂ ತೇ ಮತ್ಪರಾಃ ಸಂತಃ | ಅನನ್ಯೇನೈವ | ಅವಿದ್ಯಮಾನಮ್
ಅನ್ಯತ್ ಆಲಮ್ಬನಂ ವಿಶ್ವರೂಪಂ ದೇವಮ್ ಆತ್ಮಾನಂ ಮುಕ್ತಾ ಯಸ್ಯ ಸಃ
ಅನನ್ಯಃ | ತೇನ ಅನನ್ಯೇನೈವ | ಕೇನ ?² ಯೋಗೇನ ಸಮಾಧಿನಾ ಮಾಂ ಧ್ಯಾಯಂತಃ
ಚಿಂತಯಂತಃ³ ಉಪಾಸತೇ ||೬||

1. ಮುಂದೆ ಭಾಷ್ಯದಲ್ಲಿರುವ ಈ ಮಾತುಗಳಿಗೆ ಹಿಂದಿನ ವಾಕ್ಯವನ್ನು ಅನ್ವಯಿಸಬೇಕೆಂದು
ತಿಳಿಸುವದಕ್ಕೆ ಇಲ್ಲಿ ಅವನ್ನು ಕಂಸದಲ್ಲಿ ಕೊಟ್ಟಿದೆ.

2. 'ಕೇವಲೇನ' ನಿ|| ; ಮ|| ದಲ್ಲಿ ಈ ಮಾತೇ ಇಲ್ಲ.

3. ಮ|| ಮೈ|| ಗಳಲ್ಲಿಲ್ಲ.

(ಭಾಷ್ಯಾರ್ಥ)

ಆದರೆ ಯಾರು ಎಲ್ಲಾ ಕರ್ಮಗಳನ್ನೂ ನನ್ನಲ್ಲಿ, ಈಶ್ವರನಲ್ಲಿ ಸಂನ್ಯಾಸ ಮಾಡಿ¹ ಮತ್ತರಾಗಿ - ನಾನು ಯಾರಿಗೆ ಹೆಚ್ಚಿನವನಾಗಿರುವೆನೋ ಅಂಥ ಮತ್ತರಾಗಿ ಅನನ್ಯವೇ ಆಗಿರುವ - ವಿಶ್ವರೂಪನಾದ ದೇವನಾದ (ಪರ)ಮಾತ್ಮನನ್ನು ಬಿಟ್ಟು ಯಾವದಕ್ಕೆ ಮತ್ತೊಂದು ಆಲಂಬನೆಯಿರುವದಿಲ್ಲವೋ ಅದು ಅನನ್ಯವು. ಅಂಥ ಅನನ್ಯವೇ ಆಗಿರುವ - (ಅಂಥ) ಯಾವದರಿಂದ ? - (ಎಂದರೆ) ಯೋಗದಿಂದ ಸಮಾಧಿಯಿಂದ² ನನ್ನನ್ನು ಧ್ಯಾನಿಸುತ್ತಾ ಚಿಂತಿಸುತ್ತಾ ಉಪಾಸನೆ ಮಾಡುತ್ತಿರುವರೋ -

(ಭಾಷ್ಯ)

೨೩೪. ತೇಷಾಂ ಕಿಮ್ ? ತೇಷಾಂ ಮದುಪಾಸನೈಕಪರಾಣಾಮ್ ಅಹಮ್ ಈಶ್ವರಃ ಸಮುದ್ಧರ್ತಾ | ಕುತಃ ಇತಿ ? ಆಹ - ಮೃತ್ಯುಸಂಸಾರಸಾಗರಾತ್ ಮೃತ್ಯುಯುಕ್ತಃ ಸಂಸಾರಃ ಮೃತ್ಯುಸಂಸಾರಃ | ಸ ಏವ ಸಾಗರ ಇವ ಸಾಗರಃ | ದುಸ್ತರತ್ವಾತ್ | ತಸ್ಮಾತ್ ಮೃತ್ಯುಸಂಸಾರಸಾಗರಾತ್ | ಅಹಂ ತೇಷಾಂ ಸಮುದ್ಧರ್ತಾ ಭವಾಮಿ ನ ಚಿರಾತ್, ಕಿಂ ತರ್ಹಿ, ಕ್ಷಿಪ್ರಮೇವ ಹೇ ಪಾರ್ಥ | ಮಯ್ಯಾವೇಶಿತ-ಚೇತಸಾಂ ಮಯಿ ವಿಶ್ವರೂಪೇ ಆವೇಶಿತಂ ಸಮಾಹಿತಂ ಪ್ರವೇಶಿತಂ³ ಚೇತಃ ಯೇಷಾಂ ತೇ ಮಯ್ಯಾವೇಶಿತಚೇತಸಃ | ತೇಷಾಮ್ ||೨||

(ಭಾಷ್ಯಾರ್ಥ)

ಅವರಿಗೆ ಏನು ? (ಎಂದರೆ) : ನನ್ನನ್ನು ಉಪಾಸನೆಮಾಡುವುದೊಂದ ರಲ್ಲಿಯೇ ತಾತ್ಪರ್ಯವುಳ್ಳ ಅವರಿಗೆ ನಾನು, ಈಶ್ವರನು, ಸಮುದ್ಧಾರಮಾಡುವವನು. ಏತರಿಂದ ? ಎಂದರೆ ಹೇಳುತ್ತಾನೆ : ಮೃತ್ಯುಸಂಸಾರಸಾಗರದಿಂದ - ಸಾವಿನಿಂದೊಡ ಗೂಡಿರುವ ಸಂಸಾರವು ಮೃತ್ಯುಸಂಸಾರವು ; ಅದೇ ಸಾಗರದಂತೆ ದಾಟುವದಕ್ಕೆ ಅಶಕ್ಯವಾಗಿರುವದರಿಂದ ಸಾಗರವು. ಆ ಮೃತ್ಯುಸಂಸಾರಸಾಗರದಿಂದ - ನಾನು ಅವರಿಗೆ ಸಮುದ್ಧಾರಮಾಡುವವನಾಗುವೆನು. ತಡದಿಂದಲ್ಲ, ಮತ್ತೇನೆಂದರೆ, ಬೇಗನೇ, ಎಲೈ ಪಾರ್ಥನೆ, ನನ್ನಲ್ಲಿಯೇ ಆವೇಶಿತವಾದ ಚಿತ್ತವುಳ್ಳ - ವಿಶ್ವರೂಪನಾದ ನನ್ನಲ್ಲಿ

1. ಈಶ್ವರನಿಗೆ ಸಮರ್ಪಿಸಿ ಎಂದರ್ಥ. ಮಾಡುವ ಕರ್ಮಗಳನ್ನು ಈಶ್ವರನಿಗಾಗಿಯೇ ಮಾಡುವದೇ ಇಲ್ಲಿ ಕರ್ಮಸಂನ್ಯಾಸವು ; ಏಕೆಂದರೆ ಆ ಸಂನ್ಯಾಸದಿಂದ ಕರ್ಮಗಳ ಶುಭಾಶುಭಫಲಗಳು ತಪ್ಪುವವು.

2. ಪರಮಾತ್ಮನನ್ನೇ ಚಿಂತಿಸುವದರಿಂದ ಇದು ಯೋಗವೂ ಆಯಿತು.

3. ಈ ಮಾತು ಮ|| ಮೈ|| ಗಳಲ್ಲಿಲ್ಲ.

ಆವೇಶಿತವಾದ, ನಿಲ್ಲಿಸಲ್ಪಟ್ಟಿರುವ, ಹೊಗಿಸಲ್ಪಟ್ಟ ಚಿತ್ತವು ಯಾರದೋ ಅವರು ಮಯ್ಯಾವೇಶಿತಚೇತಸರು, ಅಂಥ - (ಉಪಾಸಕರನ್ನು ನಾನು ಉದ್ಧಾರ ಮಾಡುವವನಾಗುವೆನು.)

ವಿಶ್ವರೂಪೋಪಾಸನೆಯ ಮೆಟ್ಟಿಲುಗಳು

(ಭಾಷ್ಯ)

೨೩೫. ಯತ ಏವಂ ತಸ್ಮಾತ್ -

(ಭಾಷ್ಯಾರ್ಥ)

ಹೀಗಿರುವದಷ್ಟೆ, ಆದ್ದರಿಂದ -

ಮಯ್ಯೇವ ಮನ ಆಧತ್ಸ್ವ ಮಯಿ ಬುದ್ಧಿಂ ನಿವೇಶಯ |

ನಿವಸಿಷ್ಯಸಿ ಮಯ್ಯೇವ ಅತ ಊರ್ಧ್ವಂ ನ ಸಂಶಯಃ ||೮||

೮. ನನ್ನಲ್ಲಿಯೇ ಮನಸ್ಸನ್ನು ಇಡು, ನನ್ನಲ್ಲಿ ಬುದ್ಧಿಯನ್ನು ಹೊಗಿಸು. ಆ ಬಳಿಕ ನನ್ನಲ್ಲಿಯೇ ನಿವಾಸಮಾಡುವೆ, ಸಂಶಯವಿಲ್ಲ.

(ಭಾಷ್ಯ)

೨೩೬. ಮಯಿ ಏವ ವಿಶ್ವರೂಪೇ ಈಶ್ವರೇ, ಮನಃ ಸಂಕಲ್ಪವಿಕಲ್ಪಾತ್ಮಕಮ್ ಆಧತ್ಸ್ವ ಸ್ಥಾಪಯ | ಮಯಿ ಅಧ್ಯವಸಾಯಂ¹ ಕುರ್ವಂತೀಂ² ಬುದ್ಧಿಮ್ ಆಧತ್ಸ್ವ³ ನಿವೇಶಯ | ತತಃ ತೇ ಕಿಂ ಸ್ಯಾತ್ ಇತಿ ? ಶೃಣು | ನಿವಸಿಷ್ಯಸಿ ನಿವತ್ಸ್ಯಸಿ ನಿಶ್ಚಯೇನ ಮದಾತ್ಮನಾ ಮಯಿ ವಾಸಂ⁴ ಕರಿಷ್ಯಸ್ಯೇವ | ಅತಃ ಶರೀರಪಾತಾತ್ ಊರ್ಧ್ವಮ್ | ನ ಸಂಶಯಃ ಸಂಶಯೋಽತ್ರ ನ ಕರ್ತವ್ಯಃ ||೮||

(ಭಾಷ್ಯಾರ್ಥ)

ನನ್ನಲ್ಲಿಯೇ, ವಿಶ್ವರೂಪನಾದ ಈಶ್ವರನಲ್ಲಿಯೇ, ಸಂಕಲ್ಪವಿಕಲ್ಪಾತ್ಮಕವಾದ ಮನಸ್ಸನ್ನು ಇಡು, ಸ್ಥಿರಗೊಳಿಸು ; ನನ್ನಲ್ಲಿ ನಿಶ್ಚಯವನ್ನು ಮಾಡುವ ಬುದ್ಧಿಯನ್ನು

1. 'ಮಯ್ಯೇವ ವ್ಯವಸಾಯಂ' ನಿ || ; 'ಮಯ್ಯೇವ ಅಧ್ಯವಸಾಯಂ' ವಾ || ಗು ||

2. 'ಕುರ್ವಂತೀಂ' ಮ || ಮೈ ||

3. ಈ ಮಾತು ಮೂಲದಲ್ಲಿಲ್ಲವಾಗಿ ಭಾಷ್ಯಕಾರರು ಬರೆದಿದ್ದರೋ ಇಲ್ಲವೋ ; ಆದರೆ ಅಚ್ಚಿನ ಪುಸ್ತಕಗಳಲ್ಲಿದೆ.

4. 'ನಿವಾಸಂ' ನಿ || ಅ || ಗು || ವಾ ||

ಇಡು ಹೊಗಿಸಿಕೊ. ಅದರಿಂದ ನಿನಗೆ ಏನಾಗುವದು ಎಂದರೆ ಕೇಳು : ಆ ಬಳಿಕ ಶರೀರವು ಬಿದ್ದ(ಮೇಲೆ) ನನ್ನಲ್ಲಿ ನನ್ನ ರೂಪದಿಂದ (ನಿವಸಿಷ್ಯಸಿ = ನಿವತ್ಸುಸಿ) ನಿವಾಸಮಾಡುವೆ, ನಿಶ್ಚಯವಾಗಿ ವಾಸಮಾಡಿಕೊಂಡೇ ಇರುವೆ¹ ಸಂಶಯವಿಲ್ಲ, ಇದರಲ್ಲಿ ಸಂಶಯವನ್ನು ಮಾಡತಕ್ಕದ್ದಲ್ಲ.

ಅಥ ಚಿತ್ತಂ ಸಮಾಧಾತುಂ ನ ಶಕ್ಷೋಷಿ ಮಯಿ ಸ್ಥಿರಮ್ |

ಅಭ್ಯಾಸಯೋಗೇನ ತತೋ ಮಾಮಿಚ್ಛಾಪ್ತಂ ಧನಂಜಯ ||೯||

೯. ಆದರೆ ನನ್ನಲ್ಲಿ ಚಿತ್ತವನ್ನು ಸ್ಥಿರವಾಗಿ ಸಮಾಧಾನಗೊಳಿಸಿಕೊಳ್ಳುವದಕ್ಕೆ ಶಕ್ತನಾಗದೆ ಇದ್ದರೆ, ಆಗ ಧನಂಜಯನೆ, ಅಭ್ಯಾಸಯೋಗದಿಂದ ನನ್ನನ್ನು ಪಡೆಯುವದಕ್ಕೆ ಇಚ್ಛಿಸು.

(ಭಾಷ್ಯ)

೭೩೨. ಅಥ ಏವಂ ಯಥಾ ಅವೋಚಂ² ತಥಾ ಮಯಿ ಚಿತ್ತಂ ಸಮಾಧಾತುಂ ಸ್ಥಾಪಯಿತುಂ ಸ್ಥಿರಮ್ ಅಚಲಂ³ ನ ಶಕ್ಷೋಷಿ ಚೇತ್ ತತಃ ಪಶ್ಚಾತ್ ಅಭ್ಯಾಸಯೋಗೇನ | ಚಿತ್ತಸ್ಯ ಏಕಸ್ಮಿನ್ ಆಲಮ್ಬನೇ ಸರ್ವತಃ ಸಮಾಹೃತ್ಯ ಪುನಃ ಪುನಃ ಸ್ಥಾಪನಮ್ ಅಭ್ಯಾಸಃ | ತತ್ಪೂರ್ವಕಃ ಯೋಗಃ ಸಮಾಧಾನಲಕ್ಷಣಃ | ತೇನ ಅಭ್ಯಾಸಯೋಗೇನ ಮಾಂ ವಿಶ್ವರೂಪಮ್ ಇಚ್ಛ ಪ್ರಾರ್ಥಯಸ್ವ ಆಪ್ತಂ ಪ್ರಾಪ್ತಂ⁴ ಹೇ ಧನಂಜಯ ||೯||

(ಭಾಷಾರ್ಥ)

ಆದರೆ ಹೀಗೆ ಹೇಗೆ (ನಾನು) ಹೇಳಿದೆನಲ್ಲ, ಹಾಗೆ, ನನ್ನಲ್ಲಿ ಚಿತ್ತವನ್ನು ಸ್ಥಿರವಾಗಿ ಅಲುಗಾಡದೆ ಸಮಾಧಾನಗೊಳಿಸುವದಕ್ಕೆ ನಿಲ್ಲಿಸಿಕೊಳ್ಳುವಕ್ಕೆ (ನೀನು) ಶಕ್ತನಾಗದೆ ಹೋದರೆ, ಆಗ (ಆ) ಬಳಿಕ ಅಭ್ಯಾಸಯೋಗದಿಂದ - ಚಿತ್ತವನ್ನು ಒಂದೇ ಆಲಂಬನದಲ್ಲಿ ಎಲ್ಲಾ ಕಡೆಯಿಂದಲೂ ಎಳೆದುಕೊಂಡು ಮತ್ತೆಮತ್ತೆ ನಿಲ್ಲಿಸುವದು

1. 'ಮಯೇವ' ಎಂಬ ಏವಕಾರವನ್ನು 'ನಿವಸಿಷ್ಯಸಿ' ಎಂಬುದಕ್ಕೆ ಭಾಷ್ಯದಲ್ಲಿ ಜೋಡಿಸಿದೆ. ವಿಶ್ವರೂಪವನ್ನೇ ಮನಸ್ಸಿಗೆ ತಂದುಕೊಂಡು ಮತ್ತೊಂದನ್ನು ಯೋಚಿಸದೆ ಅದರಲ್ಲಿಯೇ ನಿಶ್ಚಯವುಳ್ಳವನಾದರೆ ಆ ಸಾಕ್ಷಾತ್ಕಾರದ ಫಲವಾಗಿ ಈಶ್ವರಸಾಯುಜ್ಯವನ್ನೇ ಪಡೆಯುವೆಯೆಂದರ್ಥ. ಬೃ. ೪-೧-೨, ಭಾ. ಭಾ. ೧೪೫ ; ಛಾಂ. ೩-೧೪-೧, ಭಾ. ಭಾ. ೨೫೩.

2. 'ಅವೋಚಾಮ' ನಿ|| ; 'ಅಥ ತ್ವಂ ಯಥಾವೋಚಂ' ಮ||

3. ಇದರ ಮುಂದೆ 'ಕರ್ತುಂ' ಎಂದು ಹೆಚ್ಚಾಗಿ ನಿ||

4. ಮ|| ಮೈ|| ಗಳಲ್ಲಿಲ್ಲ.

ಅಭ್ಯಾಸವು ; ಅದರಿಂದೊಡಗೂಡಿದ ಸಮಾಧಾನಗೊಳಿಸುವ ರೂಪವಾದದ್ದು ಯೋಗವು. ಆ ಅಭ್ಯಾಸಯೋಗದಿಂದ¹ - ಎಲೈ ಧನಂಜಯನೇ, ವಿಶ್ವರೂಪನಾದ ನನ್ನನ್ನು ಪಡೆಯುವದಕ್ಕೆ ಸೇರುವದಕ್ಕೆ ಇಚ್ಛಿಸು, ಬಯಸು.²

ಅಭ್ಯಾಸೇಽಪ್ಯಸಮರ್ಥೋಽಸಿ ಮತ್ಕರ್ಮಪರಮೋ ಭವ |

ಮದರ್ಥಮಪಿ ಕರ್ಮಾಣಿ ಕುರ್ವನ್ ಸಿದ್ಧಿಮವಾಪ್ಸುಸಿ ||೧೦||

೧೦. ಅಭ್ಯಾಸದಲ್ಲಿಯೂ ಅಸಮರ್ಥನಾಗಿರುವೆಯಾದರೆ ಮತ್ಕರ್ಮ ಪರಮನಾಗಿರು. ನನಗಾಗಿ ಕರ್ಮಗಳನ್ನು ಮಾಡುತ್ತಿದ್ದರೂ ಸಿದ್ಧಿಯನ್ನು ಪಡೆಯುವೆ.

(ಭಾಷ್ಯ)

೨೩೮. ಅಭ್ಯಾಸೇಽಪಿ ಅಸಮರ್ಥಃ ಅಸಿ ಅಶಕ್ತೋಽಸಿ, ತರ್ಹಿ³ ಮತ್ಕರ್ಮ ಪರಮೋ ಭವ ಮದರ್ಥಂ ಕರ್ಮ ಮತ್ಕರ್ಮ ತತ್ಪರಮಃ ಮತ್ಕರ್ಮಪರಮಃ ಮತ್ಕರ್ಮಪ್ರಧಾನಃ ಇತ್ಯರ್ಥಃ | ಅಭ್ಯಾಸೇನ ವಿನಾ ಮದರ್ಥಮಪಿ ಕರ್ಮಾಣಿ ಕೇವಲಂ ಕುರ್ವನ್ ಸಿದ್ಧಿಂ ಸತ್ತ್ವಶುದ್ಧಿಯೋಗಜ್ಞಾನಪ್ರಾಪ್ತಿದ್ವಾರೇಣ ಅವಾಪ್ಸುಸಿ ||೧೦||

(ಭಾಷ್ಯಾರ್ಥ)

ಅಭ್ಯಾಸ(ಯೋಗವನ್ನು) ಮಾಡುವದರಲ್ಲಿಯೂ ಅಸಮರ್ಥನಾಗಿರುವೆಯಾದರೆ ಅಶಕ್ತನಾಗಿರುವೆಯಾದರೆ, ಆಗ ಮತ್ಕರ್ಮಪರಮನಾಗಿರು. ನನಗಾಗಿ (ಮಾಡುವ) ಕರ್ಮವು ಮತ್ಕರ್ಮವು ; ಅದೇ ಹೆಚ್ಚಿಂಬುವನು ಮತ್ಕರ್ಮಪರಮನು, ನನ್ನ ಕರ್ಮವೇ ಮುಖ್ಯವಾಗಿರುವವನು, (ಅಂಥವನಾಗು) ಎಂದರ್ಥ. ಅಭ್ಯಾಸ ವಿಲ್ಲದೆ ಸುಮ್ಮನೆ ನನಗೋಸ್ಕರವಾಗಿ ಕರ್ಮಗಳನ್ನು ಮಾಡುತ್ತಿದ್ದರೂ ಸಿದ್ಧಿಯನ್ನು ಸತ್ತ್ವಶುದ್ಧಿ, ಯೋಗ, ಜ್ಞಾನಪ್ರಾಪ್ತಿ - ಇವುಗಳ ಮೂಲಕ (ಸಿದ್ಧಿಯನ್ನು) ಪಡೆಯುವೆ.⁴

ಅಧೈತದಪ್ಯಶಕ್ತೋಽಸಿ ಕರ್ತುಂ ಮದ್ಯೋಗಮಾಶ್ರಿತಃ |

ಸರ್ವಕರ್ಮಫಲತ್ಯಾಗಂ ತತಃ ಕುರು ಯತಾತ್ಮವಾನ್ ||೧೧||

1. ೮-೮ನ್ನು ನೋಡಿ ; ಅಭ್ಯಾಸದಿಂದ ಮನೋಬುದ್ಧಿಗಳು ವಿಶ್ವರೂಪದಲ್ಲಿಯೇ ನಿಲ್ಲುವವು, ಬಳಿಕ ಅದರಿಂದ ಸಾಯುಜ್ಯವಾಗುವದು - ಎಂದು ಭಾವ.

2. ಪ್ರಯತ್ನಿಸು.

3. 'ಯದಿ' ಎಂದು ಮ|| ಮೈ||

4. ೧೮-೫೦ರ ಭಾಷ್ಯವನ್ನು ನೋಡಿ.

೧೧. ಆದರೆ ಇದನ್ನು ಕೂಡ ಮಾಡುವದಕ್ಕೆ ಅಶಕ್ತನಾಗಿರುವೆ ಯಾದರೆ ಆಗ ಮದ್ಯೋಗವನ್ನು ಆಶ್ರಯಿಸಿಕೊಂಡು ಸರ್ವಕರ್ಮಗಳ ಫಲತ್ಯಾಗವನ್ನೂ ಯತಾತ್ಮನಾಗಿ ಮಾಡು.¹

(ಭಾಷ್ಯ)

೭೩೯. ಅಥ ಪುನಃ ಏತದಪಿ ಯದುಕ್ತಂ ಮತ್ಕರ್ಮಪರಮತ್ವಮ್ ತತ್ ಕರ್ತುಮ್ ಅಶಕ್ತಃ ಅಸಿ,² ಮದ್ಯೋಗಮ್ ಆಶ್ರಿತಃ ಮಯಿ ಕ್ರಿಯಮಾಣಾನಿ ಕರ್ಮಾಣಿ ಸಂನ್ಯಸ್ಯ ಯತ್ ಕರಣಂ ತೇಷಾಮ್ ಅನುಷ್ಠಾನಂ ಸ ಮದ್ಯೋಗಃ | ತಮ್ ಆಶ್ರಿತಃ ಸನ್ ಸರ್ವಕರ್ಮಫಲತ್ಯಾಗಂ ಸರ್ವೇಷಾಂ ಕರ್ಮಣಾಂ ಫಲ ಸಂನ್ಯಾಸಂ ಸರ್ವಕರ್ಮಫಲತ್ಯಾಗಂ ತತಃ ಅನಂತರಂ ಕುರು ಯತಾತ್ಮವಾನ್ ಸಂಯತಚಿತ್ತಃ ಸನ್ ಇತ್ಯರ್ಥಃ ||೧೧||

(ಭಾಷ್ಯಾರ್ಥ)

ಆದರೆ ಹೀಗಿಲ್ಲದೆ ಇದನ್ನು ಕೂಡ ಮತ್ಕರ್ಮಪರಮ(ನಾಗೆಂದು) ಹೇಳಿತ್ತಲ್ಲ, ಅದನ್ನು (ಕೂಡ), ಮಾಡುವದಕ್ಕೆ ಅಶಕ್ತನಾಗಿರುವೆಯಾದರೆ ಆಗ (ಆ) ಬಳಿಕ ಮದ್ಯೋಗವನ್ನು ಆಶ್ರಯಿಸಿಕೊಂಡು ನನ್ನಲ್ಲಿ ಮಾಡುವ ಕರ್ಮಗಳನ್ನು ಸಂನ್ಯಾಸ ಮಾಡಿ ಮಾಡುವದಿದೆಯಲ್ಲ, ಅವುಗಳನ್ನು ಅನುಷ್ಠಾನಮಾಡುವದಿದೆಯಲ್ಲ, ಅದು ಮದ್ಯೋಗವು. ಅದನ್ನು ಆಶ್ರಯಿಸಿಕೊಂಡು, ಯತಾತ್ಮನಾಗಿ ಚಿತ್ತವನ್ನು ಬಿಗಿ ಹಿಡಿದುಕೊಂಡು, ಸರ್ವಕರ್ಮಫಲತ್ಯಾಗವನ್ನು ಎಲ್ಲಾ ಕರ್ಮಗಳ ಫಲಗಳ ಸಂನ್ಯಾಸ ವೆಂಬ ಸರ್ವಕರ್ಮಫಲತ್ಯಾಗವನ್ನು ಮಾಡು ಎಂದರ್ಥ.³

ಸರ್ವಕರ್ಮಫಲತ್ಯಾಗದ ಸ್ತುತಿ

(ಭಾಷ್ಯ)

೭೪೦. ಇದಾನೀಂ ಸರ್ವಕರ್ಮಫಲತ್ಯಾಗಂ ಸ್ತೌತಿ -

1. 'ಮತ್ಕರ್ಮ' ಎಂಬ ಮಾತಿನಲ್ಲಿಯೇ ಮದ್ಯೋಗವು ಸೇರಿರುವದರಿಂದ 'ಮದ್ಯೋಗ ಮಾಶ್ರಿತಃ' ಎಂಬುದನ್ನು ಸರ್ವಕರ್ಮತ್ಯಾಗಕ್ಕೆ ಇದು ಹೆಚ್ಚು ಒಪ್ಪುತ್ತದೆ ಎಂದೆಣಿಸಿ ಈ ಸಂಸ್ಕರಣದಲ್ಲಿ ಹೀಗೆ ಅರ್ಥವನ್ನು ಮಾಡಲಾಗಿದೆ.

2. 'ಅಸಿ ಯದಿ' ಮ||

3. ಪರಮಾತ್ಮನಿಗೆ ಸಮರ್ಪಣೆಮಾಡುವದೇ ಕರ್ಮಫಲತ್ಯಾಗಕ್ಕೆ ಉಪಾಯ.

(ಭಾಷ್ಯಾರ್ಥ)

ಈಗ ಸರ್ವಕರ್ಮಗಳ ಫಲವನ್ನೂ ತ್ಯಾಗಮಾಡುವದನ್ನು (ಭಗವಂತನು) ಹೊಗಳುತ್ತಾನೆ :-

ಶ್ರೇಯೋ ಹಿ ಜ್ಞಾನಮಭ್ಯಾಸಾಜ್ಞಾನಾದ್ಭಾನಂ ವಿಶಿಷ್ಯತೇ |

ಧ್ಯಾನಾತ್ ಕರ್ಮಫಲತ್ಯಾಗಸ್ತ್ವಾಗಾಚ್ಛಾನ್ತಿರನನ್ತರಮ್ ||೧೨||

೧೨. ಏತಕ್ಕೇಂದರೆ ಜ್ಞಾನವು ಅಭ್ಯಾಸಕ್ಕಿಂತ ಹೆಚ್ಚಿನದು ; ಜ್ಞಾನಕ್ಕಿಂತ ಧ್ಯಾನವು ಮೇಲಾಗಿರುವದು ; ಧ್ಯಾನಕ್ಕಿಂತ ಕರ್ಮಫಲತ್ಯಾಗವು ; ತ್ಯಾಗದಿಂದ ಶಾಂತಿಯು ಅನಂತರವೇ.

(ಭಾಷ್ಯ)

೨೪೧. ಶ್ರೇಯಃ ಹಿ ಪ್ರಶಸ್ಯತರಂ ಜ್ಞಾನಮ್ | ಕಸ್ಮಾತ್ ? ಅವಿವೇಕಪೂರ್ವಕಾತ್¹ ಅಭ್ಯಾಸಾತ್ | ತಸ್ಮಾದಪಿ ಜ್ಞಾನಾತ್ ಜ್ಞಾನಪೂರ್ವಕಂ ಧ್ಯಾನಂ ವಿಶಿಷ್ಯತೇ | ಜ್ಞಾನವತೋ ಧ್ಯಾನಾದಪಿ ಕರ್ಮಫಲತ್ಯಾಗಃ ವಿಶಿಷ್ಯತೇ ಇತಿ ಅನುಷಜ್ಯತೇ | ಏವಂ ಕರ್ಮಫಲತ್ಯಾಗಾತ್ ಪೂರ್ವ²ವಿಶೇಷಣವತಃ ಶಾಂತಿಃ ಉಪಶಮಃ ಸಹೇತುಕಸ್ಯ ಸಂಸಾರಸ್ಯ ಅನನ್ತರಮೇವ ಸ್ಯಾತ್, ನ ತು ಕಾಲಾನ್ತರಮ್ ಅಪೇಕ್ಷತೇ ||

(ಭಾಷ್ಯಾರ್ಥ)

ಏಕೆಂದರೆ ಜ್ಞಾನವು ಶ್ರೇಯಸ್ಸು, ಇನ್ನೂ ಹೆಚ್ಚಿನದು. ಯಾವದಕ್ಕಿಂತ ? ಎಂದರೆ, ಅವಿವೇಕಪೂರ್ವಕವಾದ³ ಅಭ್ಯಾಸಕ್ಕಿಂತ (ಜ್ಞಾನವು ಹೆಚ್ಚಿನದು), ಆ ಜ್ಞಾನಕ್ಕಿಂತಲೂ ಜ್ಞಾನಪೂರ್ವಕವಾದ ಧ್ಯಾನವು⁴ ಹೆಚ್ಚಿನದು ; ಜ್ಞಾನದಿಂದೊಡಗೂಡಿದ ಧ್ಯಾನಕ್ಕಿಂತಲೂ ಕರ್ಮಫಲತ್ಯಾಗವು⁵ 'ವಿಶಿಷ್ಯತೇ' ಹೆಚ್ಚಿನದಾಗಿರುತ್ತದೆ ಎಂದು ಸೇರಿಸಿ

1. ಈ ನಿ|| ಗು|| ಮ|| ಮೈ|| ಪಾಠವೇ ಸರಿಯಾದದ್ದು.

2. 'ಪೂರ್ವೋಕ್ತ' ಮ|| ಮೈ||

3. ವಿವೇಕವೆಂದರೆ ಜ್ಞಾನವು ; ಮನಸ್ಸನ್ನು ಆತ್ಮನಲ್ಲಿ ಸ್ಥಿರಗೊಳಿಸುವ ಪ್ರಯತ್ನ ರೂಪವಾದ ಅಭ್ಯಾಸಕ್ಕಿಂತ ಆತ್ಮಸ್ವರೂಪವನ್ನು ನಿಶ್ಚಯಿಸುವ ಜ್ಞಾನವು ಹೆಚ್ಚು.

4. ಇಲ್ಲಿ ಧ್ಯಾನವೆಂದರೆ ಶಾಸ್ತ್ರೋಕ್ತಜ್ಞಾನವನ್ನು ಅನುಭವಕ್ಕೆ ಹೊಂದಿಸುವ ಪ್ರಯತ್ನವು, ಇದೇ ನಿಧಿಧ್ಯಾಸನವು.

5. ಕರ್ಮ, ಫಲ - ಮುಂತಾದದ್ದೆಲ್ಲವೂ ಬರಿಯ ತೋರಿಕೆಯೆಂಬ ವಿಜ್ಞಾನದಿಂದಾಗುವ ಫಲತ್ಯಾಗವು ಎಂದರ್ಥ. ಇದು ಮುಂದೆ ಭಾಷ್ಯದಲ್ಲಿ ಸ್ಪುಟವಾಗುವದು.

ಕೊಳ್ಳಬೇಕು. ಹೀಗೆ ಮೊದಲು ಹೇಳಿರುವ ವಿಶೇಷಣಗಳಿಂದ ಕೂಡಿರುವ ಕರ್ಮಫಲತ್ಯಾಗದಿಂದ ಶಾಂತಿಯು, ಕಾರಣಸಹಿತವಾದ ಸಂಸಾರದ ನಾಶವು ಅನಂತರದಲ್ಲಿಯೇ ಆಗಿಬಿಡುವದು, ಮತ್ತೊಂದು ಕಾಲವನ್ನು ಬಯಸುವದಿಲ್ಲ.¹

(ಭಾಷ್ಯ)

೭೪೨. ಅಜ್ಞಾಸ್ಯ ಕರ್ಮಣಿ ಪ್ರವೃತ್ತಸ್ಯ ಪೂರ್ವೋಪದಿಷ್ಟೋಪಾಯಾನುಷ್ಠಾನಾ ಶಕ್ತೌ ಸರ್ವಕರ್ಮಫಲತ್ಯಾಗಃ² ಶ್ರೇಯಃಸಾಧನಮ್³ ಉಪದಿಷ್ಟಂ ನ ಪ್ರಥಮಮೇವ | ಅತಶ್ಚ ಶ್ರೇಯೋ ಹಿ ಜ್ಞಾನಮಭ್ಯಾಸಾತ್ ಇತಿ ಉತ್ತರೋತ್ತರ ವಿಶಿಷ್ಟತ್ವೋಪದೇಶೇನ⁴ ಸರ್ವಕರ್ಮಫಲತ್ಯಾಗಃ ಸ್ತೂಯತೇ ಸಂಪನ್ನಸಾಧನಾನುಷ್ಠಾನಾಶಕ್ತೌ ಅನುಷ್ಠೇಯತ್ವೇನ ಶ್ರುತತ್ವಾತ್ | ಕೇನ ಸಾಧರ್ಮ್ಯೇಣ⁵ ಸ್ತುತಿತ್ವಮ್ ? “ಯದಾ ಸರ್ವೇ ಪ್ರಮುಚ್ಯಂತೇ” (ಕ. ೨-೩-೧೪) ಇತಿ ಸರ್ವಕಾಮಪ್ರಹಾಣಾತ್ ಅಮೃತತ್ವಮ್ ಉಕ್ತಮ್ | ತತ್ ಪ್ರಸಿದ್ಧಂ⁶ ಕಾಮಾಶ್ಚ ಸರ್ವೇ ಶ್ರೌತಸ್ಮಾರ್ತಕರ್ಮಣಾಂ⁷ ಫಲಾನಿ, ತತ್ತ್ಯಾಗೇನ⁸ ಚ ವಿದುಷಃ ಧ್ಯಾನನಿಷ್ಠಸ್ಯ ಅನಂತರೈವ⁹ ಶಾಂತಿರಿತಿ | ಸರ್ವಕಾಮತ್ಯಾಗಸಾಮಾನ್ಯಮ್ ಅಜ್ಞಕರ್ಮಫಲತ್ಯಾಗಸ್ಯ ಅಸ್ತಿತಿ ತತ್ಸಾಮಾನ್ಯಾತ್ ಸರ್ವಕರ್ಮಫಲತ್ಯಾಗಸ್ತುತಿರಿಯಂ ಪ್ರರೋಚನಾರ್ಥಾ | ಯಥಾ ಅಗಸ್ತೇನ ಬ್ರಾಹ್ಮಣೇನ ಸಮುದ್ರಃ ಪೀತಃ ಇತಿ ಇದಾನೀಂತನಾ ಅಪಿ ಬ್ರಾಹ್ಮಣಾಃ ಬ್ರಾಹ್ಮಣತ್ವಸಾಮಾನ್ಯಾತ್ ಸ್ತೂಯಂತೇ ಏವಂ ಕರ್ಮಫಲತ್ಯಾಗಾತ್ ಕರ್ಮಯೋಗಸ್ಯ ಶ್ರೇಯಃಸಾಧನತ್ವಮ್ ಅಭಿಹಿತಮ್ ||೧೨||

1. ಅಕರ್ತೃವಾದ ಆತ್ಮನು ತಾನೆಂಬ ಜ್ಞಾನದಿಂದ ಕರ್ಮದ ಮತ್ತು ಫಲದ ತ್ಯಾಗವಾಗುತ್ತದೆ ; ಸಂಸಾರವೆಂಬುದು ಮೂರು ಕಾಲಕ್ಕೂ ಇರುವದಿಲ್ಲವೆಂದೂ ಅನುಭವಕ್ಕೆ ಬಂದುಬಿಡುತ್ತದೆ. ಈ ಫಲವು ಕರ್ಮದ ಫಲದಂತೆ ಕಾಲಾಂತರದಲ್ಲಿ ಆಗುವದಲ್ಲ.

2. ‘ಸರ್ವಕರ್ಮಣಾಂ’ ನಿ || ; ‘ಸರ್ವಕರ್ಮಣಃ’ ಗು ||

3. ‘ಸಾಧನಮಿತಿ’ ಮ || ಮೈ ||

4. ‘ಜ್ಞಾನಮಿತ್ಯಾದ್ಯುತ್ತರೋ...’ ಮ || ಮೈ ||

5. ‘ಕೇನ ಧರ್ಮೇಣ’ ಮ || ಮೈ ||

6. ‘ಪ್ರಸಿದ್ಧಂ ಚ’ ಮ || ಮೈ ||

7. ‘ಶ್ರೌತಸ್ಮಾರ್ತಸರ್ವಕರ್ಮಣಾಂ’ ನಿ || ಗು || ವಾ ||

8. ‘ತ್ಯಾಗೇ ಚ’ ನಿ || ಅ || ಗು || ವಾ ||

9. ‘ಅನಂತರಮೇವ’ ಮ ||

(ಭಾಷ್ಯಾರ್ಥ)

ಕರ್ಮದಲ್ಲಿ ತೊಡಗಿರುವ ಅಜ್ಞನಿಗೆ ಹಿಂದೆ ಹೇಳಿದ ಸಾಧನವನ್ನು ಮಾಡುವದಕ್ಕೆ ಆಗದಿದ್ದರೆ ಸರ್ವಕರ್ಮಫಲತ್ಯಾಗವೇ ಶ್ರೇಯಸ್ಸಿಗೆ ಸಾಧನವೆಂದು (ಇಲ್ಲಿ) ಉಪದಿಷ್ಟವಾಗಿದೆಯೇ ಹೊರತು ಮೊದಲೇ (ಹೇಳಿಲ್ಲ). ಆದ್ದರಿಂದ “ಜ್ಞಾನವು ಅಭ್ಯಾಸಕ್ಕಿಂತ ಹೆಚ್ಚಿನದು” ಎಂದು ಮುಂದುಮುಂದಿನ ಸಾಧನವು ಹೆಚ್ಚಿನದೆಂದು ಹೇಳುವದರ (ಮೂಲಕ) ಸರ್ವಕರ್ಮಫಲತ್ಯಾಗವನ್ನು (ಇಲ್ಲಿ) ಹೊಗಳಿರುತ್ತದೆ ಎಂದಾಯಿತು ; ಏಕೆಂದರೆ ಉತ್ತಮವಾದ ಸಾಧನವನ್ನು ಮಾಡುವದಕ್ಕೆ ಶಕ್ತಿಯಿಲ್ಲದಿದ್ದರೆ (ಇದನ್ನು) ಮಾಡಬೇಕೆಂದು ಶ್ರುತಿಯಲ್ಲಿ ಹೇಳಿರುತ್ತದೆ.¹ ಯಾವ (ಹೋಲಿಕೆಯಿರುವದರಿಂದ)² ಇದು ಸ್ತುತಿ(ಯಾಗುತ್ತದೆ) ? (ಎಂದರೆ), “ಯಾವಾಗ (ಹೃದಯದಲ್ಲಿರುವ) ಎಲ್ಲಾ (ಕಾಮಗಳೂ) ಬಿಡುಗಡೆಯಾಗುವವೋ (ಆಗ ಮರ್ತ್ಯನು ಅಮೃತನಾಗುವನು)” (ಕ. ೨-೩-೧೪) ಎಂದು, ಕಾಮಗಳೆಲ್ಲ ಹೋದರೆ ಅಮೃತತ್ವವು ದೊರೆಯುವದೆಂದು ಶ್ರುತಿಯಲ್ಲಿ ಹೇಳಿರುತ್ತದೆ. ಮತ್ತು ಶ್ರೌತಸ್ಮಾರ್ತಕರ್ಮಗಳ ಫಲಗಳೆಲ್ಲವೂ ಕಾಮಗಳೇ (ಎಂದೂ) ಅವುಗಳನ್ನು ಬಿಡುವದರಿಂದ ಜ್ಞಾನಿಯು ಧ್ಯಾನನಿಷ್ಠನಾಗಲು³ ಅನಂತರವೇ ಶಾಂತಿ(ಯಾಗುವ) ದೆಂದೂ ಪ್ರಸಿದ್ಧವಾಗಿರುತ್ತದೆ.⁴ (ಆ) ಸರ್ವಕಾಮಗಳನ್ನೂ ಬಿಡುವದೆಂಬ ಹೋಲಿಕೆಯು ಅಜ್ಞನು (ಮಾಡುವ) ಕರ್ಮಫಲತ್ಯಾಗಕ್ಕೂ ಇದೆಯಾದ್ದರಿಂದ ಈ ಹೋಲಿಕೆಯನ್ನಿಟ್ಟುಕೊಂಡು (ಅವನ) ಸರ್ವಕರ್ಮಫಲತ್ಯಾಗದ ಈ ಸ್ತುತಿ(ಯನ್ನು ಹೇಳಿರುವದು ಅದರಲ್ಲಿ) ರುಚಿಯನ್ನುಂಟುಮಾಡುವದಕ್ಕೆ.⁵ ‘ಅಗಸ್ತ್ಯನೆಂಬ ಬ್ರಾಹ್ಮಣನು ಸಮುದ್ರವನ್ನು ಕುಡಿದನು’ ಎಂದು ಈಗಿನ ಬ್ರಾಹ್ಮಣರನ್ನೂ ಬ್ರಾಹ್ಮಣ್ಯವೆಂಬ ಹೋಲಿಕೆಯಿ(ರುವದರಿಂದ) ಹೇಗೆ ಹೊಗಳುತ್ತಾರೋ, (ಹಾಗೆಯೇ ಇದನ್ನು

1. ಯಾವದನ್ನು ವಿಧಿಸಿದೆಯೋ ಅದನ್ನು ಹೊಗಳಬೇಕು ; ಪ್ರಕೃತದಲ್ಲಿ ಅಜ್ಞನಿಗೆ ಸರ್ವಕರ್ಮಫಲತ್ಯಾಗವನ್ನು ವಿಧಿಸಿದೆ. ಆದ್ದರಿಂದ ಅದನ್ನು ಹೊಗಳಿದೆ ಎಂದಾಯಿತು.

2. ಜ್ಞಾನಿಯ ಸರ್ವಕರ್ಮಫಲತ್ಯಾಗಕ್ಕೂ ಇದಕ್ಕೂ ಯಾವ ಹೋಲಿಕೆಯಿದೆ ?

3. ಧ್ಯಾನವೆಂದರೆ ಇಲ್ಲಿ ಸುಮ್ಮನೆ ನಂಬಿಕೆಯಿಂದ ಮಾಡುವ ಉಪಾಸನೆಯಲ್ಲ, ಜ್ಞಾನನಿಷ್ಠೆಯೇ.

4. ಕರ್ಮಫಲದಂತೆ ಮೋಕ್ಷವು ಅವನಿಗೆ ಕಾಲಾಂತರದಲ್ಲಿ ಆಗುವದಿಲ್ಲವೆಂಬುದು ಶ್ರುತಿಸಿದ್ಧವಾಗಿರುವಂತೆ ಯುಕ್ತಿಸಿದ್ಧವೂ ಆಗಿರುತ್ತದೆ.

5. ಕಾಮಗಳನ್ನು ಅಸತ್ಯವೆಂದು ಅರಿತು ಜ್ಞಾನಿಯು ಬಿಡುತ್ತಾನೆ. ಫಲತ್ಯಾಗದಿಂದ ಶ್ರೇಯಸ್ಸಾಗುವದೆಂದು ನಂಬಿ ಅಜ್ಞನು ಈಶ್ವರಾರ್ಪಣಮಾಡುತ್ತಾನೆ. ಕಾಮತ್ಯಾಗವು ಇಬ್ಬರಿಗೂ ಸಮಾನ.

ಅರಿಯಬೇಕು). ಹೀಗೆ ಕರ್ಮಫಲತ್ಯಾಗವನ್ನು ಮಾಡುವದರಿಂದ ಕರ್ಮಯೋಗಕ್ಕೆ ಶ್ರೇಯಃಸಾಧನತ್ವವನ್ನು ಹೇಳಿದ್ದಾಗಿರುತ್ತದೆ.¹

ಮುಂದಿನ ಪ್ರಕರಣವು ಅಕ್ಷರೋಪಾಸಕರದ್ದೇ

(ಭಾಷ್ಯ)

೭೪೩. ಅತ್ರ ಚ ಆತ್ಮೇಶ್ವರಭೇದಮ್ ಆಶ್ರಿತ್ಯ ವಿಶ್ವರೂಪೇ ಈಶ್ವರೇ ಚೇತಃಸಮಾಧಾನಲಕ್ಷಣಃ ಯೋಗಃ ಉಕ್ತಃ | ಈಶ್ವರಾರ್ಥಂ ಕರ್ಮಾನುಷ್ಠಾನಾದಿ ಚ | “ಅಧ್ಯತದಪ್ಯಶಕ್ತೋಽಸಿ” (೧೨-೧೧) ಇತಿ ಅಜ್ಞಾನಕಾರ್ಯಸೂಚನಾತ್ ನ ಅಭೇದದರ್ಶಿನಃ ಅಕ್ಷರೋಪಾಸಕಸ್ಯ ಕರ್ಮಯೋಗಃ ಉಪಪದ್ಯತೇ ಇತಿ ದರ್ಶಯತಿ | ತಥಾ ಕರ್ಮಯೋಗಿನಃ ಅಕ್ಷರೋಪಾಸನಾನುಪಪತ್ತಿಂ ದರ್ಶಯತಿ ಭಗವಾನ್ | “ತೇ ಪ್ರಾಪ್ನುವಂತಿ ಮಾಮೇವ” (೧೨-೪) ಇತಿ ಅಕ್ಷರೋಪಾಸಕಾನಾಂ ಕೈವಲ್ಯ ಪ್ರಾಪ್ತೌ ಸ್ವಾತನ್ತ್ರ್ಯಮ್ ಉಕ್ತ್ವಾ, ಇತರೇಷಾಂ ಪಾರತನ್ತ್ರ್ಯಮ್² ಈಶ್ವರಾಧೀನತಾಂ ದರ್ಶಿತವಾನ್ “ತೇಷಾಮಹಂ ಸಮುದ್ಧರ್ತಾ” (೧೨-೭) ಇತಿ | ಯದಿ ಹಿ ಈಶ್ವರಸ್ಯ ಆತ್ಮಭೂತಾಃ ತೇ ಮತಾಃ, ಅಭೇದದರ್ಶಿತ್ವಾತ್ ಅಕ್ಷರರೂಪಾ ಏವ ತೇ ಇತಿ ಸಮುದ್ಧರಣಕರ್ಮವಚನಂ³ ತಾನ್ ಪ್ರತಿ ಅಪೇಶಲಂ ಸ್ಯಾತ್ | ಯಸ್ಮಾಚ್ಚ ಅರ್ಜುನಸ್ಯ ಅತ್ಯಂತಮೇವ ಹಿತೈಷೀ ಭಗವಾನ್ ತಸ್ಯ ಸಮ್ಯಗ್ದರ್ಶನಾನನ್ವಿತಂ⁴ ಕರ್ಮಯೋಗಂ ಭೇದದೃಷ್ಟಿಮನ್ತಮೇವ ಉಪದಿಶತಿ | ನ ಚ ಆತ್ಮಾನಮ್ ಈಶ್ವರಂ ಪ್ರಮಾಣತೋ ಬುದ್ಧ್ವಾ ಕಸ್ಯಚಿತ್ ಗುಣಭಾವಂ ಜಿಗಮಿಷತಿ ಕಶ್ಚಿತ್ | ವಿರೋಧಾತ್ | ತಸ್ಮಾತ್ ಅಕ್ಷರೋಪಾಸಕಾನಾಂ ಸಮ್ಯಗ್ದರ್ಶನನಿಷ್ಠಾನಾಂ ಸಂನ್ಯಾಸಿನಾಂ ತ್ಯಕ್ತಸರ್ವೈಷಣಾನಾಮ್ “ಅದ್ವೇಷ್ವಾ ಸರ್ವಭೂತಾನಾಮ್” ಇತ್ಯಾದಿಧರ್ಮ ಪೂಗಂ ಸಾಕ್ಷಾದಮೃತತ್ವಕಾರಣಂ ವಕ್ಷ್ಯಾಮಿ ಇತಿ ಪ್ರವರ್ತತೇ -

1. ಪರಂಪರೆಯಿಂದ ಕರ್ಮಯೋಗಕ್ಕೂ ಮೋಕ್ಷವೃಂದಾದದ್ದರಿಂದ ತ್ಯಾಗದಿಂದ ಶಾಂತಿಯಾಗುವದೆಂದು ಅದನ್ನು ಹೊಗಳಿರುತ್ತದೆ. ಇದಕ್ಕೆ ಕೊಟ್ಟಿರುವ ಅಗಸ್ತ್ಯದೃಷ್ಟಾಂತದ ವಿವರವು ಭಾರತ ವನಪರ್ವ ೧೦೫ರಲ್ಲಿದೆ. ಕಾಲೇಯರೆಂಬ ದಾನವರು ಸಮುದ್ರದಲ್ಲಿ ಅಡಗಿಕೊಂಡು ದೇವತೆಗಳಿಗೆ ಆಗಾಗ್ಗೆ ತೊಂದರೆಯನ್ನು ಕೊಡುತ್ತಿದ್ದರು. ದೇವತೆಗಳ ಪ್ರಾರ್ಥನೆಯಂತೆ ಅಗಸ್ತ್ಯರು ಸಮುದ್ರವನ್ನೇ ಪಾನಮಾಡಿ ಅರಗಿಸಿಕೊಂಡರು ಎಂದು ಅಲ್ಲಿ ವರ್ಣಿಸಿದೆ.

2. ‘ಪಾರತನ್ತ್ರ್ಯತ್’ ಎಂಬ ಪಾರಕಿಂತ ಈ ನಿ|| ಗು|| ಪಾರವೇ ಮೇಲು.

3. ‘ಸಮುದ್ಧರಣಕರ್ಮವಿಷಯವಚನಂ’ ಎಂಬ ಗು|| ಪಾರದಲ್ಲಿ ‘ವಿಷಯ’ ಹೆಚ್ಚು.

4. ‘ಸಮ್ಯಗ್ದರ್ಶನಾನಾಗನ್ವಿತಂ’ ಮ|| ಮೈ||

(ಭಾಷ್ಯಾರ್ಥ)

ಮತ್ತು ಇಲ್ಲಿ ಆತ್ಮ, ಈಶ್ವರ - ಇಬ್ಬರಿಗೂ ಭೇದವನ್ನು ಆಶ್ರಯಿಸಿ ವಿಶ್ವರೂಪನಾದ ಈಶ್ವರನಲ್ಲಿ ಚಿತ್ತವನ್ನು ನಿಲ್ಲಿಸಿಕೊಳ್ಳುವದೆಂಬ¹ ಯೋಗವನ್ನೂ ಈಶ್ವರನಿಗಾಗಿ ಕರ್ಮವನ್ನು ಮಾಡುವದೇ ಮುಂತಾದದ್ದನ್ನೂ² ಹೇಳಿರುತ್ತದೆ. “ಆದರೆ ಇದನ್ನೂ (ಮಾಡುವದಕ್ಕೆ) ಅಶಕ್ತನಾಗಿರುವೆಯಾದರೆ” (೧೨-೧೧) ಎಂದು ಅಜ್ಞಾನದ ಕಾರ್ಯ(ವಾದ ಅಶಕ್ತಿಯನ್ನು ಇಲ್ಲಿ) ಸೂಚಿಸಿರುವದರಿಂದ ಅಭೇದವನ್ನು³ ಕಂಡುಕೊಂಡಿರುವ ಅಕ್ಷರೋಪಾಸಕನಿಗೆ ಕರ್ಮಯೋಗವು ಹೊಂದುವದಿಲ್ಲ ಎಂದು ತಿಳಿಸಿರುತ್ತಾನೆ. ಇದರಂತೆ ಕರ್ಮಯೋಗಿಗೆ ಅಕ್ಷರೋಪಾಸನೆಯು ಹೊಂದುವದಿಲ್ಲವೆಂದೂ ಭಗವಂತನು ತಿಳಿಸಿರುತ್ತಾನೆ. “ಅವರು ನನ್ನನ್ನೇ ಹೊಂದುತ್ತಾರೆ” (೧೨-೪) ಎಂದು ಅಕ್ಷರೋಪಾಸಕರಿಗೆ ಕೈವಲ್ಯವನ್ನು ಪಡೆಯುವ (ವಿಷಯ)ದಲ್ಲಿ ಸ್ವಾತಂತ್ರ್ಯವನ್ನು ಹೇಳಿ, ಉಳಿದವರು ಪರತಂತ್ರರು, ಈಶ್ವರಾಧೀನರು - ಎಂಬುದನ್ನು “ಅವರಿಗೆ ನಾನು (ಮೃತ್ಯುಸಂಸಾರಸಾಗರದಿಂದ) ಸಮುದ್ಧಾರಮಾಡುವನಾಗಿರುವೆನು” (೧೨-೨) ಎಂದು ತಿಳಿಸಿರುತ್ತಾನೆ. ಅವರು ಈಶ್ವರನ ಸ್ವರೂಪರೇ ಎಂದು (ಭಗವಂತನ) ಅಭಿಪ್ರಾಯವಾಗಿದ್ದರೆ ಅಭೇದವನ್ನು ಕಾಣುವವರಾದ್ದರಿಂದ ಅವರು ಅಕ್ಷರರೂಪರೇ ಆಗಿರುವದರಿಂದ ಅವರ ವಿಷಯದಲ್ಲಿ (ಅವರು ತನ್ನ) ಸಮುದ್ಧಾರಣಕ್ಕೆ ವಿಷಯ(ರೆಂದು) ಹೇಳಿರುವದು ಅಯುಕ್ತವಾದೀತು.⁴ ಮತ್ತು ಅರ್ಜುನನಿಗೆ ಅತ್ಯಂತವಾಗಿ ಹಿತವನ್ನು ಕೋರುವವನಾದ ಭಗವಂತನು ಅವನಿಗೆ ಸಮ್ಯಗ್ದರ್ಶನದ ಸಂಬಂಧವಿಲ್ಲದ, ಭೇದದೃಷ್ಟಿಯಿಂದಲೇ ಕೂಡಿರುವ ಕರ್ಮಯೋಗವನ್ನು

1. “ಚಿತ್ತವನ್ನು ನಿಲ್ಲಿಸಿಕೊಳ್ಳುವ ತಾನು, ನಿಲ್ಲಿಸಿಕೊಳ್ಳುವದಕ್ಕೆ ವಿಷಯನಾದ ಈಶ್ವರ - ಎಂಬ ಅವಿದ್ಯಾಕಲ್ಪಿತಭೇದವನ್ನು ಆಶ್ರಯಿಸಿ ಉಪಾಸನೆಮಾಡುವದೆಂಬ” ಎಂದರ್ಥ ; ವಿಶ್ವರೂಪನು ತನಗಿಂತ ಬೇರೆಯೇ ಎಂದು ಧ್ಯಾನಿಸಬೇಕಾದದ್ದೇನೂ ಇಲ್ಲ. ಛಾಂ. ಭಾ. ೩-೧೪-೪, ಭಾ. ಭಾ. ೨೫೬ನ್ನು ನೋಡಿ.

2. ಸರ್ವಕರ್ಮಫಲತ್ಯಾಗವನ್ನು ‘ಮುಂತಾದ’ ಎಂಬ ಶಬ್ದದಿಂದ ತಿಳಿಸಿದೆ.

3. ಎಲ್ಲರೂ ಪರಮಾತ್ಮಸ್ವರೂಪರೇ ಆದರೂ ಜ್ಞಾನಿಗಳಿಗೆ ಮಾತ್ರ ಅದು ನಿಜವಾಗಿರುತ್ತದೆ. ಇಲ್ಲಿ ‘ಅಭೇದದರ್ಶಿತತ್ವಾತ್’ ಎಂಬ ಮಾತನ್ನು ಮಧ್ಯಮಣಿನ್ಯಾಯದಿಂದ ಹಿಂದಕ್ಕೂ ಅನ್ವಯಿಸಿದರೆ ಈ ಅಭಿಪ್ರಾಯವು ಮತ್ತಷ್ಟು ಸ್ಪಷ್ಟವಾಗುತ್ತದೆ.

4. ಅಕ್ಷರವು ಅದ್ವಿತೀಯವಾಗಿರುವದರಿಂದ ತನ್ನನ್ನು ತಾನೇ ಅದು ಉದ್ಧಾರಮಾಡಿ ಕೊಳ್ಳುವದೆಂಬುದಾಗಲಿ ಅದು ನಿಜವಾಗಿಯೂ ಉದ್ಧಾರವನ್ನು ಬಯಸುವದೆಂಬುದಾಗಲಿ ಯುಕ್ತವಾಗಲಾರದು.

ಉಪದೇಶಿಸಿರುತ್ತಾನೆ.¹ (ಆದ್ದರಿಂದಲೂ ಹೀಗೆಂದು ತಿಳಿಯಬೇಕು).² ತಾನು ಈಶ್ವರ(ಸ್ವರೂಪ)ನೆಂದು ಪ್ರಮಾಣದಿಂದ ಅರಿತುಕೊಂಡ ಯಾವನೂ ಮತ್ತೊಬ್ಬನ ಅಧೀನತೆಯನ್ನು ಹೊಂದುವದಕ್ಕೆ (ಎಂದಿಗೂ) ಬಯಸಲಾರನಷ್ಟೆ ? (ಏಕೆಂದರೆ) ಈಶ್ವರಭಾವವೂ ಅಧೀನನಾಗಿರುವ ಇಚ್ಛೆಯೂ (ಒಂದಕ್ಕೊಂದು) ವಿರುದ್ಧವಾಗಿರುತ್ತವೆ.

ಆದ್ದರಿಂದ ಸಮ್ಯಗ್‌ಶರ್ವನದಲ್ಲಿಯೇ ನೆಲೆನಿಂತಿರುವ, ಏಷಣೆಗಳನ್ನೆಲ್ಲ ತೊರೆದಿರುವ ಸಂನ್ಯಾಸಿಗಳಾದ ಅಕ್ಷರೋಪಾಸಕರಿಗೆ³ ನೇರಾಗಿ⁴ ಮೋಕ್ಷಕ್ಕೆ ಸಾಧನವಾಗಿರುವ “ಯಾವ ಭೂತಗಳನ್ನೂ ದ್ವೇಷಮಾಡದೆ (ಇರುವದು)” (೧೨-೧೩) ಮುಂತಾದ ಧರ್ಮಸಮೂಹವನ್ನು ಹೇಳುವೆನೆಂದು (ಭಗವಂತನು) ಹೊರಟಿರುತ್ತಾನೆ.

ಅಕ್ಷರೋಪಾಸಕರ ಲಕ್ಷಣ

ಅದ್ವೇಷ್ಯಾ ಸರ್ವಭೂತಾನಾಂ ಮೈತ್ರಃ ಕರುಣ ಏವ ಚ |

ನಿರ್ಮಮೋ ನಿರಹಂಕಾರಃ ಸಮದುಃಖಸುಖಃ ಕ್ಷಮೀ

||೧೩||

ಸಂತುಷ್ಟಃ ಸತತಂ ಯೋಗೀ ಯತಾತ್ಮಾ ದೃಢನಿಶ್ಚಯಃ |

ಮಯ್ಯರ್ಪಿತಮನೋಬುದ್ಧಿಯೋ ಮದ್ಭಕ್ತಃ ಸ ಮೇ ಪ್ರಿಯಃ ||೧೪||

೧೩-೧೪. ಯಾವ ಭೂತಗಳನ್ನೂ ದ್ವೇಷಿಸದೆ ಮೈತ್ರನೂ ಕರುಣನೂ ಆಗಿ ನಿರ್ಮಮನಾಗಿ ನಿರಹಂಕಾರನಾಗಿ ಸಮದುಃಖ ಸುಖನಾಗಿ ಕ್ಷಮಿಯಾಗಿ,

1. 'ಸಮ್ಯಗ್‌ಶರ್ವನಾನಾನ್ವಿತಂ' ಎಂಬ ಪಾಠಕ್ಕೆ ಸಮ್ಯಗ್‌ಶರ್ವನದ ವಾಸನೆಯೂ ಇಲ್ಲದ ಎಂದರ್ಥ ; ವಿಶ್ವರೂಪೋಪಾಸನೆಯಲ್ಲಿ ಅಭೇದವನ್ನು ಚಿಂತಿಸಬಹುದಾದ್ದರಿಂದ ಅದರ ವಾಸನೆಯಿದೆ, ಕರ್ಮಯೋಗದಲ್ಲಿ ಅದೂ ಇಲ್ಲ ಎಂಬರ್ಥವನ್ನು ಆಗ ತೆಗೆಯಬಹುದು. ಈಗ ಕೊಟ್ಟಿರುವ ಪಾಠದಲ್ಲಿ ಕರ್ಮಯೋಗದಲ್ಲಿ ಉಪಾಸನೆಯನ್ನೂ ಸೇರಿಸಬಹುದು.

2. ಅರ್ಜುನನಿಗೆ ಅಕ್ಷರೋಪಾಸನೆಯು ಹೊಂದುವಹಾಗಿದ್ದರೆ ಅವನಿಗೆ ಬರಿಯ ವಿಶ್ವರೂಪೋಪಾಸನೆಯನ್ನಾಗಲಿ ಕರ್ಮಯೋಗವನ್ನಾಗಲಿ ಹೇಳುತ್ತಿರಲಿಲ್ಲ. ಆದ್ದರಿಂದಲೂ ಕರ್ಮಯೋಗವೂ ಅಕ್ಷರೋಪಾಸನೆಯೂ ಒಬ್ಬರಿಗೇ ಹೇಳಿದ್ದಲ್ಲವೆಂದು ನಿಶ್ಚಯಿಸಬೇಕಾಗಿದೆ.

3. ಮುಂದಿನ ಶ್ಲೋಕಗಳಲ್ಲಿ ಹೇಳಿರುವದು ಗೌಣಭಕ್ತರ ಲಕ್ಷಣವೆಂದು ಕೆಲವರು ಭಾವಿಸುತ್ತಾರೆ. ಇದು ಸರಿಯಲ್ಲ, ಪ್ರಕರಣವು ಜ್ಞಾನಿಭಕ್ತರ ವಿಷಯವೇ ಎಂಬುದಕ್ಕೆ ಆಚಾರ್ಯರು ಈ ಸಂಬಂಧಭಾಷ್ಯವನ್ನು ಬರೆದಿದ್ದಾರೆ.

4. ವಿಶ್ವರೂಪೋಪಾಸಕರಂತೆ ಕಾಲಾಂತರದಲ್ಲಲ್ಲ - ಎಂದು ಭಾವ. ಇಲ್ಲಿರುವ ಅದ್ವೇಷ್ಟ್ಯತ್ವಾದಿಗಳಿಂದಲೇ ಮೋಕ್ಷವು ನೇರಾಗಿ ದೊರಕುತ್ತದೆ ಎಂದಂತಾಯಿತು.

ಸತತವೂ ಸಂತುಷ್ಟನಾಗಿ, ಯೋಗಿಯೂ ಯತಾತ್ಮನೂ ದೃಢನಿಶ್ಚಯನೂ ಆಗಿ ನನ್ನಲ್ಲಿ ಅರ್ಪಿತವಾದ ಮನೋಬುದ್ಧಿಗಳುಳ್ಳ ಯಾವನು ನನ್ನ ಭಕ್ತನಾಗಿರುವನೋ ಅವನು ನನಗೆ ಪ್ರಿಯನು.

(ಭಾಷ್ಯ)

೨೪೪. ಅದ್ವೇಷ್ಯಾ ಸರ್ವಭೂತಾನಾಂ¹ ನ ದ್ವೇಷ್ಯಾ ಆತ್ಮನಃ ದುಃಖಹೇತು ಮಪಿ ನ ಕಂಚಿತ್² ದ್ವೇಷ್ಠಿ | ಸರ್ವಾಣಿ ಭೂತಾನಿ ಆತ್ಮತ್ವೇನ ಹಿ ಪಶ್ಯತಿ | ಮೈತ್ರಃ | ಮಿತ್ರಭಾವಃ ಮೈತ್ರೀ | ತಯಾ³ ವರ್ತತೇ ಇತಿ ಮೈತ್ರಃ | ಕರುಣ ಏವ ಚ | ಕರುಣಾ ಕೃಪಾ ದುಃಖತೇಷು ದಯಾ | ತದ್ಭಾವಂ ಕರುಣಃ | ಸರ್ವ ಭೂತಾಭಯಪ್ರದಃ ಸಂನ್ಯಾಸೀ ಇತ್ಯರ್ಥಃ | ನಿರ್ಮಮಃ ಮಮಪ್ರತ್ಯಯವರ್ಜಿತಃ | ನಿರಹಂಕಾರಃ ನಿರ್ಗತಾಹಂಪ್ರತ್ಯಯಃ | ಸಮದುಃಖಸುಖಃ | ಸಮೇ ದುಃಖಸುಖೇ ದ್ವೇಷರಾಗಯೋಃ ಅಪ್ರವರ್ತಕೇ ಯಸ್ಯ ಸಃ ಸಮದುಃಖಸುಖಃ | ಕ್ಷಮೀ ಕ್ಷಮಾ ವಾನ್ , ಆಕೃಷ್ಣೋಽಭಿಹತೋ ವಾ ಅವಿಕ್ರಿಯ ಏವ ಆಸ್ತೇ ||೧೨||

(ಭಾಷ್ಯಾರ್ಥ)

ಯಾವ ಪ್ರಾಣಿಗಳನ್ನೂ ('ಅದ್ವೇಷ್ಯಾ') ದ್ವೇಷಿಸದೆ ಇರುವಾತನು ಎಂದರೆ ತನಗೆ ದುಃಖಕ್ಕೆ ಕಾರಣನಾಗಿದ್ದರೂ ಯಾರೊಬ್ಬರನ್ನೂ ಹಗೆಮಾಡದಿರುವವನು. ಸರ್ವಭೂತಗಳನ್ನೂ ಆತ್ಮನೆಂದೇ ಅಲ್ಲವೆ, ಅವನು ಕಾಣುತ್ತಿರುವನು ?⁴ ಮೈತ್ರನು : ಮಿತ್ರಭಾವಕ್ಕೆ 'ಮೈತ್ರಿ'⁵ (ಎಂದು ಹೆಸರು) ಆ (ಮೈತ್ರಿಯಿಂದ) ನಡೆದುಕೊಳ್ಳುವದರಿಂದ (ಇವನು) ಮೈತ್ರನು. ಮತ್ತು ಕರುಣನೂ (ಆಗಿರುವನು). ಕರುಣೆ ಎಂದರೆ ಕೃಪೆ, ದುಃಖಪಡುತ್ತಿರುವವರಲ್ಲಿರುವ ದಯೆ ; ಅದನ್ನುಳ್ಳವನು ಕರುಣನು.

1. 'ಸರ್ವೇಷಾಂ ಭೂತಾನಾಂ' ಎಂದು ಹೆಚ್ಚಾಗಿ ಮ|| ಗು||

2. ಮ|| ಪಾಠವಿದ್ದು ; 'ಕಿಂಚಿತ್' ಎಂಬ ಪಾಠಕ್ಕಿಂತ ಮೇಲು.

3. 'ಮಿತ್ರತಯಾ' ಎಂಬ ಮುದ್ರಿತಪಾಠದಲ್ಲಿ 'ಮಿತ್ರ' ಹೆಚ್ಚೆಂದು ಅದನ್ನು ಬಿಟ್ಟಿದೆ.

4. ಈ. ೨ರ ಸೂಚನೆ.

5. ಯೋಗಸೂತ್ರದಲ್ಲಿ (೧-೨೩) ಹೇಳಿರುವ ಮೈತ್ರೀ, ಕರುಣಾ - ಮುಂತಾದವು ಸಾಧಕರು ಮಾಡಬೇಕಾದ ಭಾವನೆಗಳು ; ಇಲ್ಲಿ ಹೇಳಿರುವವು ಅಕ್ಷರೋಪಾಸಕನ ಸಿದ್ಧ ಲಕ್ಷಣವು. ಇಲ್ಲಿರುವ ಅದ್ವೇಷ್ಠ್ಯತ್ವಾದಿಗಳೂ ಹೀಗೆಯೇ. ತತ್ತ್ವಜ್ಞಾನವನ್ನು ಸಂಪಾದಿಸಿಕೊಳ್ಳಬೇಕೆಂಬ ಮುಮುಕ್ಷುವು ಇವನ್ನು ಅಭ್ಯಾಸಮಾಡಿ ಪಡೆದುಕೊಳ್ಳಬೇಕು. ೨-೫೫ (ಭಾ.ಭಾ. ೧೦೮)ರ ಭಾಷ್ಯವನ್ನು ನೋಡಿ.

ಎಲ್ಲಾ ಭೂತಗಳಿಗೂ ಅಭಯವನ್ನು ಕೊಡುವ ಸಂನ್ಯಾಸಿಯು ಎಂದರ್ಥ.¹ ನಿರ್ಮಮನು, ಎಂದರೆ ನನ್ನದೆಂಬ ಅಭಿಮಾನವಿಲ್ಲದವನು. ನಿರಹಂಕಾರನು, ನಾನೆಂಬ ಅಭಿಮಾನವು ತೊಲಗಿರುವವನು. ಸಮದುಃಖಿಸುಖನು, ದುಃಖಿಸುಖಿಗಳು ಸಮವಾಗಿ, ಎಂದರೆ ದ್ವೇಷರಾಗಗಳನ್ನು ಉಂಟುಮಾಡದೆ ಯಾವನಿಗೆ (ಇರುವವೋ) ಅವನು ಸಮ ದುಃಖಿಸುಖನು. ಕ್ಷಮಿಯು ಎಂದರೆ ಕ್ಷಮೆಯುಳ್ಳಾತನು ; ಬಯ್ಯಲಿ ಹೊಡೆಯಲಿ, ಯಾವ ವಿಕಾರವೂ ಇಲ್ಲದವನಾಗಿಯೇ ಇರುವನ(ಲ್ಲ, ಅವನು).

(ಭಾಷ್ಯ)

೭೪೫. ಸನ್ನುಷ್ಟಃ ಸತತಂ ನಿತ್ಯಂ ದೇಹಸ್ಥಿತಿಕಾರಣಸ್ಯ ಲಾಭೇ ಅಲಾಭೇ ಚ ಉತ್ಪನ್ನಾಲಂಪ್ರತ್ಯಯಃ | ತಥಾ ಗುಣವಲ್ಲಾಭೇ ವಿಪರ್ಯಯೇ ಚ ಸನ್ನುಷ್ಟಃ ಸತತಮ್ | ಯೋಗೀ ಸಮಾಹಿತಚಿತ್ತಃ | ಯತಾತ್ಮಾ ಸಂಯತಸ್ವಭಾವಃ | ದೃಢನಿಶ್ಚಯಃ ದೃಢಃ ಸ್ಥಿರಃ ನಿಶ್ಚಯಃ ಅಧ್ಯವಸಾಯಃ ಯಸ್ಯ ಆತ್ಮತತ್ತ್ವವಿಷಯೇ ಸಃ ದೃಢನಿಶ್ಚಯಃ | ಮಯ್ಯರ್ಪಿತಮನೋಬುದ್ಧಿಃ ಸಂಕಲ್ಪವಿಕಲ್ಪಾತ್ಮಕಂ ಮನಃ, ಅಧ್ಯವಸಾಯಲಕ್ಷಣಾ ಬುದ್ಧಿಃ, ತೇ ಮಯ್ಯೇವ ಅರ್ಪಿತೇ ಸ್ಥಾಪಿತೇ ಯಸ್ಯ ಸಂನ್ಯಾಸಿನಃ ಸ ಮಯ್ಯರ್ಪಿತಮನೋಬುದ್ಧಿಃ | ಯಃ ಈದೃಶಃ ಮದ್ಭಕ್ತಃ ಸಃ ಮೇ ಪ್ರಿಯಃ | “ಪ್ರಿಯೋ ಹಿ ಜ್ಞಾನಿನೋಽತ್ಯರ್ಥಮಹಂ ಸ ಚ ಮಮ ಪ್ರಿಯಃ ” (೭-೧೭) ಇತಿ ಸಪ್ತಮೇ ಅಧ್ಯಾಯೇ ಸೂಚಿತಂ ತದಿಹ ಪ್ರಪಂಚಾತ್ಮತೇ ||೧೪||

(ಭಾಷ್ಯಾರ್ಥ)

ಸತತವೂ ನಿತ್ಯವೂ ಸಂತುಷ್ಟನಾಗಿರುವವನು, ಎಂದರೆ ದೇಹವು ಇರುವದಕ್ಕೆ ಬೇಕಾದ (ಅನ್ನಾದಿಗಳು) ದೊರಕಲಿ ದೊರಕದಿರಲಿ, (ಇಷ್ಟೇ) ಸಾಕೆಂಬ ಬುದ್ಧಿಯು ಉಂಟಾಗಿರುವವನು. ಇದರಂತೆ ಒಳ್ಳೆಯದೇ ದೊರಕಲಿ, (ಅದಕ್ಕೆ) ವಿರುದ್ಧ(ವಾಗಿ ಕೆಟ್ಟದ್ದೇ ದೊರಕಲಿ), ಯಾವಾಗಲೂ (ದೊರಕಿದಷ್ಟಕ್ಕೆ) ಸತತವೂ ತೃಪ್ತನಾಗಿರುವವನು. ಯೋಗಿಯು, ಸಮಾಧಾನವುಳ್ಳ ಚಿತ್ತದವನು. ಯತಾತ್ಮನು ಎಂದರೆ (ಮನಃ) ಸ್ವಭಾವವನ್ನು ಬಿಗಿಹಿಡಿದುಕೊಂಡಿರುವವನು. ದೃಢನಿಶ್ಚಯನು ; ಯಾವನಿಗೆ ಆತ್ಮತತ್ತ್ವದ ವಿಷಯದಲ್ಲಿ ದೃಢವಾದ ಸ್ಥಿರವಾದ ನಿಶ್ಚಯವು ಗಟ್ಟಿ ಮನಸ್ಸು ಇರುವದೋ, ಅಂಥವನು ದೃಢನಿಶ್ಚಯನು. ಮಯ್ಯರ್ಪಿತಮನೋಬುದ್ಧಿಯು : ಸಂಕಲ್ಪವಿಕಲ್ಪರೂಪವಾಗಿರುವದು ಮನಸ್ಸು, ನಿಶ್ಚಯರೂಪವಾಗಿರುವದು ಬುದ್ಧಿಯು; ಇವೆರಡೂ ನನ್ನಲ್ಲಿಯೇ ಅರ್ಪಿಸಿ, ಇಡಲ್ಪಟ್ಟವಾಗಿ ಯಾವ ಸಂನ್ಯಾಸಿಗೆ ಇರುವವೋ ಅವನು ಮಯ್ಯರ್ಪಿತಮನೋಬುದ್ಧಿಯು. ಯಾವನು ಇಂಥವನಾಗಿ ನನ್ನ ಭಕ್ತನಾಗಿರು

1. ೩-೪ (ಭಾ. ಭಾ ೧೬೧)ರ ಭಾಷ್ಯವನ್ನು ನೋಡಿರಿ.

ವನೋ ಅವನು ನನಗೆ ಪ್ರಿಯನು. “ನಾನು ಜ್ಞಾನಿಗೆ ಅತ್ಯಂತವಾಗಿ ಪ್ರಿಯನಾಗಿರುವೆನು, ಅವನೂ ನನಗೆ ಪ್ರಿಯನಾಗಿರುವನು” (೨-೧೨) ಎಂದು ಏಳನೆಯ ಅಧ್ಯಾಯದಲ್ಲಿ ಸೂಚಿತವಾಗಿತ್ತಷ್ಟೆ ? ಅದನ್ನು ಇಲ್ಲಿ ವಿಸ್ತರಿಸಲಾಗಿದೆ.

ಯಸ್ಮಾನ್ನೋದ್ವಿಜತೇ ಲೋಕೋ ಲೋಕಾನ್ನೋದ್ವಿಜತೇ ಚ ಯಃ |

ಹರ್ಷಾಮರ್ಷಭಯೋದ್ವೇಗೈರ್ಮುಕ್ತೋ ಯಃ ಸ ಚ ಮೇ ಪ್ರಿಯಃ ||೧೫||

೧೫. ಮತ್ತು ಯಾವನಿಂದ ಲೋಕವು ಉದ್ವಿಗ್ನವಾಗುವದಿಲ್ಲವೋ ಯಾವನು ಲೋಕದಿಂದ ಉದ್ವಿಗ್ನನಾಗುವದಿಲ್ಲವೋ ಯಾವನು ಹರ್ಷಾಮರ್ಷಭಯೋದ್ವೇಗಗಳಿಂದ ಮುಕ್ತನಾಗಿರುವನೋ ಅವನೂ ನನಗೆ ಪ್ರಿಯನು.

(ಭಾಷ್ಯ)

೨೪೬. ಯಸ್ಮಾತ್ ಸಂನ್ಯಾಸಿನಃ ನ ಉದ್ವಿಜತೇ ನೋದ್ವೇಗಂ ಗಚ್ಛತಿ ನ ಸಂತಪ್ಯತೇ ನ ಸಂಕ್ಷುಬ್ಧ್ಯತಿ ಲೋಕಃ | ತಥಾ ಲೋಕಾತ್ ನ ಉದ್ವಿಜತೇ ಚ ಯಃ | ಹರ್ಷಾಮರ್ಷಭಯೋದ್ವೇಗೈಃ ಹರ್ಷಶ್ಚ ಅಮರ್ಷಶ್ಚ ಭಯಂ ಚ ಉದ್ವೇಗಶ್ಚ ತೈಃ ಹರ್ಷಾಮರ್ಷಭಯೋದ್ವೇಗೈಃ ಮುಕ್ತಃ | ಹರ್ಷಃ ಪ್ರಿಯಲಾಭೇ ಅಂತಃಕರಣಸ್ಯ ಉತ್ಕರ್ಷಃ ರೋಮಾಞ್ಚನಾಶ್ರುಪಾತಾದಿಲಿಜ್ಜಃ¹ | ಅಮರ್ಷಃ ಅಸಹಿಷ್ಣುತಾ | ಭಯಂ ತ್ರಾಸಃ | ಉದ್ವೇಗಃ ಉದ್ವಿಗ್ನತಾ | ತೈಃ ಮುಕ್ತಃ ಯಃ ಸ ಚ ಮೇ ಪ್ರಿಯಃ ||೧೫||

(ಭಾಷ್ಯಾರ್ಥ)

ಯಾವ ಸಂನ್ಯಾಸಿಯಿಂದ ಜನವು ಉದ್ವಿಗ್ನವಾಗುವದಿಲ್ಲವೋ ಉದ್ವೇಗವನ್ನು ಹೊಂದುವದಿಲ್ಲವೋ, ಸಂತಾಪವನ್ನು ಹೊಂದದಿರುವದೋ ತಳಮಳಗೊಳ್ಳದಿರುವದೋ ; ಮತ್ತು ಯಾವನು (ಮಿಕ್ಕ) ಜನರಿಂದ ಉದ್ವಿಗ್ನನಾಗುವದಿಲ್ಲವೋ ; ಯಾವನು ಹರ್ಷಾಮರ್ಷಭಯೋದ್ವೇಗಗಳಿಂದ ಹರ್ಷ, ಅಮರ್ಷ, ಭಯ, ಮತ್ತು ಉದ್ವೇಗ - ಈ ಹರ್ಷಾಮರ್ಷಭಯೋದ್ವೇಗಗಳಿಂದ ಮುಕ್ತನಾಗಿರುವನೋ - ಹರ್ಷವೆಂದರೆ ಇಷ್ಟವಾದದ್ದು ದೊರಕಿದರೆ ಅಂತಃಕರಣವು ಉಬ್ಬುವದು ; (ಅದು) ಮೈಗೂದಲು ನೆಟ್ಟಗಾಗುವದು, ಕಣ್ಣೀರು ಬರುವದು - ಮುಂತಾದ ಗುರುತು(ಗಳಿಂದ ತಿಳಿಯತಕ್ಕದ್ದು). ಅಮರ್ಷವೆಂದರೆ ತಡೆದುಕೊಳ್ಳಲಾರದೆ ಇರುವದು. ಭಯವೆಂದರೆ ಹೆದರಿಕೆ. ಉದ್ವೇಗ ಎಂದರೆ ತಳಮಳಗೊಳ್ಳುವದು. ಇವುಗಳಿಂದ ಯಾವನು ಬಿಡುಗಡೆಹೊಂದಿರುವನೋ - ಅವನೂ ನನಗೆ ಪ್ರಿಯನು.

1. 'ಲಿಜ್ಜಶ್ಚ' ಮ|| ವಾ||

ಅನಪೇಕ್ಷಃ ಶುಚಿರ್ದಕ್ಷಃ ಉದಾಸೀನೋ ಗತವ್ಯಥಃ |

ಸರ್ವಾರಮ್ಭಪರಿತ್ಯಾಗೀ ಯೋ ಮದ್ಭಕ್ತಃ ಸ ಮೇ ಪ್ರಿಯಃ ||೧೬||

೧೬. ಅನಪೇಕ್ಷನೂ ಶುಚಿಯೂ ದಕ್ಷನೂ ಉದಾಸೀನನೂ ಗತವ್ಯಥನೂ ಸರ್ವಾರಂಭಪರಿತ್ಯಾಗಿಯೂ (ಆಗಿರುವ) ಯಾವ ನನ್ನ ಭಕ್ತನಿರುವನೋ, ಅವನು ನನಗೆ ಪ್ರಿಯನು.

(ಭಾಷ್ಯ)

೨೪೨. ಅನಪೇಕ್ಷಃ¹ ದೇಹೇನ್ದ್ರಿಯವಿಷಯಸಂಬನ್ಧಾದಿಷು ಅಪೇಕ್ಷಾ ವಿಷಯೇಷು² ಅನಪೇಕ್ಷಃ ನಿಃಸ್ಪೃಹಃ | ಶುಚಿಃ ಬಾಹ್ಯೇನ ಆಭ್ಯಂತರೇಣ ಚ ಶೌಚೇನ ಸಂಪನ್ನಃ | ದಕ್ಷಃ ಪ್ರತ್ಯುತ್ಪನ್ನೇಷು ಕಾರ್ಯೇಷು ಸದ್ಯಃ ಯಥಾವತ್ ಪ್ರತಿಪತ್ತುಂ ಸಮರ್ಥಃ | ಉದಾಸೀನಃ ನ ಕಸ್ಯಚಿತ್ ಮಿತ್ರಾದೇಃ ಪಕ್ಷಂ ಭಜತೇ ಯಃ ಸ ಉದಾಸೀನಃ ಯತಿಃ | ಗತವ್ಯಥಃ ಗತಭಯಃ | ಸರ್ವಾರಮ್ಭಪರಿತ್ಯಾಗೀ | ಆರಭ್ಯಂತೇ ಇತಿ ಆರಮ್ಭಾಃ | ಇಹಾಮುತ್ರಫಲಭೋಗಾರ್ಥಾನಿ³ ಕಾಮಹೇತೂನಿ ಕರ್ಮಾಣಿ ಸರ್ವಾರಮ್ಭಾಃ | ತಾನ್ ಪರಿತ್ಯಕ್ತುಂ ಶೀಲಮ್ ಅಸ್ಯ ಇತಿ ಸರ್ವಾರಮ್ಭಪರಿತ್ಯಾಗೀ | ಯೋ ಮದ್ಭಕ್ತಃ ಸ ಮೇ ಪ್ರಿಯಃ ||೧೬||

(ಭಾಷ್ಯಾರ್ಥ)

ಅನಪೇಕ್ಷನು : ದೇಹ, ಇಂದ್ರಿಯ, ವಿಷಯಗಳು - ಇವುಗಳ ಸಂಬಂಧವೇ ಮುಂತಾದ ಬೇಕೆಂಬ (ಬುದ್ಧಿಗೆ) ವಿಷಯವಾದವುಗಳಲ್ಲಿ ಅಪೇಕ್ಷೆಯಿಲ್ಲದವನು,⁴ ಎಂದರೆ (ಯಾವ) ಆಶೆಯೂ ಇಲ್ಲದವನು. ಶುಚಿಯು ಎಂದರೆ ಹೊರಗಿನ ಮತ್ತು ಒಳಗಿನ⁵ ಶೌಚದಿಂದ ಕೂಡಿಕೊಂಡಿರುವವನು. ದಕ್ಷನು ಎಂದರೆ ಒದಗಿದ ಕಾರ್ಯಗಳಲ್ಲಿ ಕೂಡಲೆ (ಹೀಗೆಯೇ ಸರಿ ಎಂದು) ಇದ್ದಂತೆ (ನಿಶ್ಚಯಿಸಿ) ಅರಿತು ಕೊಳ್ಳಲು ಸಮರ್ಥನಾದವನು. ಉದಾಸೀನನು : ಯಾವನು ಮಿತ್ರನೇ ಮೊದ

1. ಮ|| ಮೈ|| ಗಳಲ್ಲಿದೆ ; ಇರುವಡು ಒಳ್ಳೆಯದು.

2. 'ವಿಷಯೇಷು' ಎಂಬ ಮಾತನ್ನು ಬಿಟ್ಟು 'ಅಪೇಕ್ಷಾ ಯಸ್ಯ ನಾಸ್ತಿ ಸಃ' ಮ||

3. 'ಇಹಾಮುತ್ರಾರ್ಥಾನಿ' ಮ|| ಮೈ||

4. ದೇಹವು ಹೀಗೆಯೇ ಇರಬೇಕು, ಇಷ್ಟು ಕಾಲವೇ ಬದುಕಿರಬೇಕು - ಎಂದು ಮುಂತಾಗಿ ಹವಣಿಸದೆ ಇರುವವನು.

5. ಶರೀರವನ್ನು ಚೊಕ್ಕಟವಾಗಿಟ್ಟುಕೊಳ್ಳುವುದು ಹೊರಗಿನ ಶೌಚವು ; ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳುವುದು ಒಳಗಿನ ಶೌಚವು.

ಲಾದ¹ ಯಾರೊಬ್ಬರ ಪಕ್ಷವನ್ನೂ ಸೇರದೆ ಇರುವನೋ ಅವನು ಉದಾಸೀನನು, ಯತಿಯು. ಗತವ್ಯಥನು, ಹೆದರಿಕೆಯು ಅಳಿದವನು, ಸರ್ವಾರಂಭಪರಿತ್ಯಾಗಿ : ಆರಂಭಿಸಲ್ಪಡುವವು (ಮಾಡಲ್ಪಡುವವು), ಆದ್ದರಿಂದ (ಕರ್ಮಗಳಿಗೆ) ಆರಂಭಗಳು (ಎಂದು ಹೆಸರು) ; ಇಲ್ಲಿ ಮತ್ತು ಆ (ಪರಲೋಕ)ದಲ್ಲಿ ಫಲವನ್ನು ಉಣ್ಣುವ ದಕ್ಕೆಂದು, ಕಾಮವೆಂಬ ನಿಮಿತ್ತದಿಂದ (ಮಾಡುವ) ಕರ್ಮಗಳು ಸರ್ವಾರಂಭಗಳು. ಅವುಗಳನ್ನು ಬಿಟ್ಟುಬಿಡುವುದು ಇವನ ಸ್ವಭಾವವಾದ್ದರಿಂದ² (ಇವನು) ಸರ್ವಾರಂಭ ಪರಿತ್ಯಾಗಿ. (ಇಂಥ) ನನ್ನ ಭಕ್ತನು ಯಾವನೋ ಅವನು ನನಗೆ ಪ್ರಿಯನು.

ಯೋ ನ ಹೃಷ್ಯತಿ ನ ದ್ವೇಷ್ಠಿ ನ ಶೋಚತಿ ನ ಕಾಂಕ್ಷತಿ |

ಶುಭಾಶುಭಪರಿತ್ಯಾಗೀ ಭಕ್ತಿಮಾನ್ ಯಃ ಸ ಮೇ ಪ್ರಿಯಃ ||೧೨||

೧೨. ಯಾವನು ಹರ್ಷಿಸುವದಿಲ್ಲವೋ ದ್ವೇಷಿಸುವದಿಲ್ಲವೋ ಶೋಕಿಸುವದಿಲ್ಲವೋ ಬಯಸುವದಿಲ್ಲವೋ ಶುಭಾಶುಭಪರಿತ್ಯಾಗಿಯಾಗಿರುವನೋ ಯಾವನು ಭಕ್ತಿಯುಳ್ಳವನೋ, ಅವನು ನನಗೆ ಪ್ರಿಯನು.

(ಭಾಷ್ಯ)

೭೪೮. ಕಿಂಚ ಯಃ ನ ಹೃಷ್ಯತಿ ಇಷ್ಟಪ್ರಾಪ್ತೌ | ನ ದ್ವೇಷ್ಠಿ ಅನಿಷ್ಟಪ್ರಾಪ್ತೌ | ನ ಶೋಚತಿ ಪ್ರಿಯವಿಯೋಗೇ³ | ನ ಚ ಅಪ್ರಾಪ್ತಂ ಕಾಂಕ್ಷತಿ | ಶುಭಾಶುಭೇ⁴ ಕರ್ಮಣೇ ಪರಿತ್ಯಕ್ತಂ ಶೀಲಮ್ ಅಸ್ಯ ಇತಿ ಶುಭಾಶುಭಪರಿತ್ಯಾಗೀ ಭಕ್ತಿಮಾನ್ ಯಃ ಸ ಮೇ ಪ್ರಿಯಃ ||೧೨||

(ಭಾಷ್ಯಾರ್ಥ)

ಮತ್ತು ಯಾವನು (ತನಗೆ) ಇಷ್ಟವಾದದ್ದು ಒದಗಿದರೆ ಉಬ್ಬುವದಿಲ್ಲವೋ, ಬೇಡವಾದದ್ದು ಬಂದರೆ (ಅದನ್ನು) ಹಗೆಮಾಡುವದಿಲ್ಲವೋ, ಪ್ರಿಯ(ವಸ್ತು)ವನ್ನು ಅಗಲಿದರೆ ಶೋಕಿಸುವದಿಲ್ಲವೋ, ದೊರಕದೆ ಇದ್ದದ್ದನ್ನು ಬಯಸಿ (ಹಂಬಲಿಸುವ) ದಿಲ್ಲವೋ, ಒಳ್ಳೆಯದು ಕೆಟ್ಟದ್ದು - ಎಂಬ (ಎರಡು ಬಗೆಯ) ಕರ್ಮಗಳನ್ನೂ

1. ಸುಹೃತ್ತು, ಮಿತ್ರ, ಶತ್ರು, ಉದಾಸೀನ, ಮಧ್ಯಸ್ಥ, ದ್ವೇಷ್ಯ, ಬಂಧು - ಇವರಲ್ಲಿ. ೬-೯.

2. ಗೌ. ಧ. ಸೂ. ೧-೩-೨೪.

3. 'ಪ್ರಿಯವಿಪ್ರಯೋಗೇ' ಮ||

4. 'ಶುಭಾಶುಭೇ ಪುಣ್ಯಪಾಪೇ' ಮ||

ಬಿಡುವ ಸ್ವಭಾವದವನಾಗಿರುವದರಿಂದ ಶುಭಾಶುಭಪರಿತ್ಯಾಗಿ(ಯಾಗಿರುವನೋ), ಯಾವನು (ನನ್ನಲ್ಲಿ) ಭಕ್ತಿಯುಳ್ಳವ(ನಾಗಿರುವ)ನೋ, ಅವನು ನನಗೆ ಪ್ರಿಯನು.

ಸಮಃ ಶತ್ರು ಚ ಮಿತ್ರೇ ಚ ತಥಾ ಮಾನಾಪಮಾನಯೋಃ |

ಶೀತೋಷ್ಣಸುಖದುಃಖೇಷು ಸಮಃ ಸಜ್ಜವಿವರ್ಜಿತಃ ||೧೮||

ತುಲ್ಯನಿನ್ನಾಸ್ತುತಿಮೌನೀ ಸನ್ತುಷ್ಟೋ ಯೇನಕೇನಚಿತ್ |

ಅನಿಕೇತಃ ಸ್ಥಿರಮತಿರ್ಭಕ್ತಿಮಾನ್ ಮೇ ಪ್ರಿಯೋ ನರಃ ||೧೯||

೧೮-೧೯. ಶತ್ರುವಿನಲ್ಲಿಯೂ ಮಿತ್ರನಲ್ಲಿಯೂ ಸಮನಾಗಿ ಹಾಗೂ, ಮಾನಾಪಮಾನಗಳಲ್ಲಿಯೂ ಶೀತೋಷ್ಣಸುಖದುಃಖಗಳಲ್ಲಿಯೂ ಸಮನಾಗಿ ಸಂಗವಿಲ್ಲದವನಾಗಿ ತುಲ್ಯನಿಂದಾಸ್ತುತಿಯಾಗಿ ಮೌನಿಯಾಗಿ ಏತರಿಂದ ಲಾದರೂ ಸಂತುಷ್ಟನಾಗಿ ಅನಿಕೇತನಾಗಿ ಸ್ಥಿರಮತಿಯಾಗಿ ಭಕ್ತಿವಂತನಾಗಿರುವ ಮನುಷ್ಯನು ನನಗೆ ಪ್ರಿಯನು.

(ಭಾಷ್ಯ)

೭೪೯. ಸಮಃ ಶತ್ರು ಚ ಮಿತ್ರೇ ಚ | ತಥಾ ಮಾನಾಪಮಾನಯೋಃ ಪೂಜಾಪರಿಭವಯೋಃ ಶೀತೋಷ್ಣಸುಖದುಃಖೇಷು ಸಮಃ | ಸರ್ವತ್ರ ಚ¹ ಸಜ್ಜವಿವರ್ಜಿತಃ ||೧೮||

(ಭಾಷ್ಯಾರ್ಥ)

ಶತ್ರುವಿನಲ್ಲಿಯೂ ಮಿತ್ರನಲ್ಲಿಯೂ ಸಮನಾಗಿ,² ಮತ್ತು ಮಾನಾಪಮಾನಗಳಲ್ಲಿಯೂ ಎಂದರೆ (ತನಗೆ) ಮನ್ನಣೆ(ಯಾಗಲಿ), ತಿರಸ್ಕಾರ(ವಾಗಲಿ, ಈ ಎರಡ)ರಲ್ಲಿಯೂ (ಸಮನಾಗಿ), ಶೀತೋಷ್ಣಗಳಲ್ಲಿಯೂ ಸುಖದುಃಖಗಳಲ್ಲಿಯೂ ಸಮನಾಗಿ, ಏತರಲ್ಲಿಯೂ ಸಂಗವಿಲ್ಲದವನಾಗಿ -

(ಭಾಷ್ಯ)

೭೫೦. ಕಿಂಚ ತುಲ್ಯನಿನ್ನಾಸ್ತುತಿಃ ನಿನ್ನಾ ಚ ಸ್ತುತಿಶ್ಚ ನಿನ್ನಾಸ್ತುತೀ | ತೇ ತುಲೈ ಯಸ್ಯ ಸ ತುಲ್ಯನಿನ್ನಾಸ್ತುತಿಃ | ಮೌನೀ ಮೌನವಾನ್ ಸಂಯತವಾಕ್ | ಸನ್ತುಷ್ಟಃ ಯೇನಕೇನಚಿತ್ ಶರೀರಸ್ಥಿತಿಹೇತುಮಾತ್ರೇಣ³ | ತಥಾ ಚ ಉಕ್ತಮ್ - “ಯೇನ ಕೇನಚಿದಾಚ್ಛನ್ನೋ ಯೇನಕೇನಚಿದಾಶಿತಃ | ಯತ್ರ ಕ್ವಚನ ಶಾಯೀ ಸ್ಯಾತ್ ತಂ

1. 'ಸರ್ವತ್ರ ಸಜ್ಜವರ್ಜಿತಶ್ಚ' ಮ|| ಮೈ||

2. ಗೌ.ಧ. ೧-೩-೨೩.

3. 'ಸ್ಥಿತಿಮಾತ್ರೇಣ' ಎಂಬ ಆ|| ಪಾಠಕ್ಕಿಂತ ಇದೇ ಉತ್ತಮ.

ದೇವಾ ಬ್ರಾಹ್ಮಣಂ ವಿದುಃ” (ಮೋ. ಧ. ೨೪೫-೧೨) ಇತಿ | ಕಿಂಚ ಅನಿಕೇತಃ |
ನಿಕೇತಃ ಆಶ್ರಯಃ ನಿವಾಸಃ ನಿಯತಃ ನ ವಿದ್ಯತೇ ಯಸ್ಯ ಸಃ ಅನಿಕೇತಃ |
“ನಾಗಾರೇ” (?) ಇತ್ಯಾದಿಸ್ತೃತ್ಯನ್ತರಾತ್ | ಸ್ಥಿರಮತಿಃ ಸ್ಥಿರಾ ಪರಮಾರ್ಥ
ವಿಷಯಾ ಮತಿಃ ಯಸ್ಯ ಸ ಸ್ಥಿರಮತಿಃ | ಭಕ್ತಿಮಾನ್ ಮೇ ಪ್ರಿಯಃ ನರಃ ||೧೯||

(ಭಾಷ್ಯಾರ್ಥ)

ಮತ್ತು ತುಲ್ಯನಿಂದಾಸ್ತುತಿಯಾಗಿ ತೆಗಳುವದು, ಹೊಗಳುವದು - (ಇವು)
ನಿಂದಾಸ್ತುತಿಗಳು. ಇವೆ(ರಡೂ) ಯಾವನಿಗೆ ಸಮವಾಗಿರುವವೋ ಅವನು ತುಲ್ಯ
ನಿಂದಾಸ್ತುತಿಯು ; (ಅಂಥವನಾಗಿ) ಮೌನಿಯಾಗಿ ಮೌನವುಳ್ಳವನಾಗಿ ವಾಗಿಂದ್ರಿಯ
ವನ್ನು ಬಿಗಿಹಿಡಿದುಕೊಂಡು¹ (ಸುಮ್ಮನೆ ಇರುವ). ಏತರಿಂದಲಾದರೂ - ಶರೀರವು
ಇರುವದಕ್ಕೆ (ಎಷ್ಟು) ಕಾರಣವಾಗಿರುವದೋ (ಅಷ್ಟು) ಮಾತ್ರದಿಂದ - ಸಂತುಷ್ಟ
ನಾಗಿ. (ಆದ್ದರಿಂದಲೇ) ಹೀಗೆಂದು (ಭಾರತದಲ್ಲಿ) ಹೇಳಿರುತ್ತದೆ : “ಏನು ಸಿಕ್ಕಿದರೆ
ಅದನ್ನು ಹೊಂದೆದುಕೊಂಡು ಏನು ಸಿಕ್ಕಿದರೆ ಅದನ್ನು ತಿನ್ನುತ್ತಾ, ಎಲ್ಲೆಂದರಲ್ಲಿ
ಮಲಗುವವನಾಗಿ ಯಾವನಿರುವನೋ ಅವನನ್ನು ದೇವತೆಗಳು ಬ್ರಾಹ್ಮಣನೆಂದೆಣಿಸು
ವರು” (ಮೋ.ಧ. ೨೪೫-೧೨) ಮತ್ತು ಅನಿಕೇತನಾಗಿ : ನಿಕೇತವೆಂದರೆ ಆಶ್ರಯ
(ಸ್ಥಾನವು), ವಾಸಸ್ಥಲವು. (ಇಂಥದ್ದೆಂದು) ಗೊತ್ತಾದ (ನಿಕೇತನವು) ಯಾವನಿಗೆ
ಇಲ್ಲವೋ (ಅವನು) ಅನಿಕೇತನು² ; (ಅಂಥವನಾಗಿ ಎಂದರ್ಥ). “ನಾಗಾರೇ” (?
ಮನೆಯಲ್ಲಿ ಆಸಕ್ತಿಯಿಲ್ಲದವನು) ಎಂದು ಮುಂತಾಗಿರುವ ಬೇರೆ ಒಂದು ಸ್ತೃತಿಯು³
ಇದಕ್ಕೆ ಆಧಾರವು. ಸ್ಥಿರಮತಿಯು : ಯಾವನಿಗೆ ಪರಮಾರ್ಥವಿಷಯಕವಾದ
ಬುದ್ಧಿಯು ಸ್ಥಿರವಾಗಿರುವದೋ ಅವನು ಸ್ಥಿರಮತಿಯು. (ಇಂಥ) ಭಕ್ತಿವಂತನಾದ
ಮನುಷ್ಯನು ನನಗೆ ಪ್ರಿಯನು.

ಭಕ್ತಿಯೋಗವನ್ನು ಸಾಧನಮಾಡುವವರು ಭಗವತ್ಪ್ರಿಯರು

(ಭಾಷ್ಯ)

೭೫೧. “ಅದ್ವೇಷ್ಯಾ ಸರ್ವಭೂತಾನಾಮ್” (೧೨-೧೩) ಇತ್ಯಾದಿನಾ

1. ಗೌ.ಧ. ೧-೩-೧೬.

2. ಗೌ.ಧ. ೧-೩-೧೨ನ್ನು ಇದಕ್ಕೆ ಹೋಲಿಸಿ.

3. ಇದು ಯಾವ ಸ್ತೃತಿ ಎಂಬುದು ತಿಳಿಯಲಿಲ್ಲ.

“ನ ಕುಡ್ಯಾಂ (ಕುಟ್ಯಾಂ ?) ನೋದಕೇ ಸಜ್ಜೋ ನ ಚೈಲೇ ನ ತ್ರಿಪುಷ್ಕರೇ |

ನಾಗಾರೇ ನಾಸನೇ ನಾನ್ನೇ ಯಸ್ಯ ವೈ ಮೋಕ್ಷಭಿತ್ತು ಸಃ ||”

- ಎಂದು ಆ|| ವ್ಯಾಖ್ಯಾನದಲ್ಲಿ ಪೂರ್ಣಶ್ಲೋಕವನ್ನು ಕೊಟ್ಟಿದೆ.

ಅಕ್ಷರೋಪಾಸಕಾನಾಂ ನಿವೃತ್ತಸರ್ವೈಷಣಾನಾಂ ಸಂನ್ಯಾಸಿನಾಂ ಪರಮಾರ್ಥಜ್ಞಾನ-
ನಿಷ್ಠಾನಾಂ ಧರ್ಮಜಾತಂ ಪ್ರಕೃಂತಮ್ ಉಪಸಂಹ್ರಿಯತೇ¹ -

(ಭಾಷ್ಯಾರ್ಥ)

ಎಲ್ಲಾ ಏಷಣೆಗಳನ್ನೂ ತೊರೆದು ಪರಮಾರ್ಥಜ್ಞಾನದಲ್ಲಿಯೇ ನೆಲೆನಿಂತಿರುವ
ಸಂನ್ಯಾಸಿಗಳಾದ ಅಕ್ಷರೋಪಾಸಕರ ಧರ್ಮಸಮೂಹವನ್ನು “ಅದ್ವೇಷ್ಯಾ ಸರ್ವ
ಭೂತಾನಾಮ್” (೧೨-೧೩) ಮುಂತಾದ (ಶ್ಲೋಕದಿಂದ) ಪ್ರಾರಂಭಿಸುತ್ತಷ್ಟೆ,
(ಈಗ ಅದನ್ನು) ಉಪಸಂಹಾರಮಾಡಲಾಗುತ್ತದೆ :-

ಯೇ ತು ಧರ್ಮ್ಯಾಮೃತಮಿದಂ ಯಥೋಕ್ತಂ ಪರ್ಯುಪಾಸತೇ |

ಶ್ರದ್ಧಧಾನಾ ಮತ್ಪರಮಾ ಭಕ್ತಾಸ್ತೇಽತೀವ ಮೇ ಪ್ರಿಯಾಃ ||೨೦||

೨೦. ಆದರೆ ಯಾವ ಭಕ್ತರು ಈ ಮೇಲೆ ಹೇಳಿದ ಧರ್ಮ್ಯಾಮೃತವನ್ನು
ಶ್ರದ್ಧೆಯುಳ್ಳವರಾಗಿ ಮತ್ಪರಮರಾಗಿ ಪರ್ಯುಪಾಸನೆ ಮಾಡುತ್ತಿರುವರೋ
ಅವರು ನನಗೆ ಬಹಳವಾಗಿ ಪ್ರಿಯ(ರಾಗಿರುವರು).

(ಭಾಷ್ಯ)

೨೫೨. ಯೇ ತು ಸಂನ್ಯಾಸಿನಃ ಧರ್ಮ್ಯಾಮೃತಂ ಧರ್ಮಾದನಪೇತಮ್² |
ಧರ್ಮ್ಯಂ ಚ ತತ್ ಅಮೃತಂ ಚ ತತ್ | ಅಮೃತತ್ವಹೇತುತ್ವಾತ್ | ಇದಂ
ಯಥೋಕ್ತಮ್ “ಅದ್ವೇಷ್ಯಾ ಸರ್ವಭೂತಾನಾಮ್” (೧೨-೧೩) ಇತ್ಯಾದಿನಾ |
ಪರ್ಯುಪಾಸತೇ ಅನುತಿಷ್ಠಂತಿ ಶ್ರದ್ಧಧಾನಾಃ ಸಂತಃ | ಮತ್ಪರಮಾಃ | ಯಥೋಕ್ತಃ
ಅಹಮ್ ಅಕ್ಷರಾತ್ಮಾ ಪರಮಃ ನಿರತಿಶಯಾ ಗತಿಃ ಯೇಷಾಂ ತೇ ಮತ್ಪರಮಾಃ |
ಮದ್ಭಕ್ತಾಶ್ಚ ಉತ್ತಮಾಂ ಪರಮಾರ್ಥಜ್ಞಾನಲಕ್ಷಣಾಂ ಭಕ್ತಿಮ್ ಆಶ್ರಿತಾಃ³ | ತೇ
ಅತೀವ ಮೇ ಪ್ರಿಯಾಃ⁴ | ‘ಪ್ರಿಯೋ ಹಿ ಜ್ಞಾನಿನೋಽತ್ಯರ್ಥಮ್’ (೨-೧೨) ಇತಿ
ಯತ್ ಸೂಚಿತಂ ತದ್ ವ್ಯಾಖ್ಯಾಯ ಇಹ ಉಪಸಂಹೃತಮ್ “ಭಕ್ತಾಸ್ತೇಽತೀವ
ಮೇ ಪ್ರಿಯಾಃ” ಇತಿ | ಯಸ್ಮಾತ್ ಧರ್ಮ್ಯಾಮೃತಮ್ ಇದಂ ಯಥೋಕ್ತಮ್

1. ‘ಉಪಸಂಹರತಿ’ ಮ|| ಮೈ||

2. ಮ|| ಮೈ|| ಗಳಲ್ಲಿಲ್ಲ. ಇದಿರುವ ಪಾಠದಲ್ಲಿ ‘ಧರ್ಮ್ಯಂ’ ಎಂಬುದರ ಮುಂದೆ ‘ಚ
ತತ್’ ಇಲ್ಲದಿದ್ದರೆ ಒಳ್ಳೆಯದು.

3. ‘ಆಶ್ರಿತಾಃ’ ಮ|| ಮೈ||

4. ‘ಪ್ರಿಯಾ ಭವಂತಿ’ ಮ||

ಅನುತಿಷ್ಠನ್ ಭಗವತೋ ವಿಷ್ಣೋಃ ಪರಮೇಶ್ವರಸ್ಯ ಅತೀವ ಪ್ರಿಯೋ ಭವತಿ |
ತಸ್ಮಾತ್ ಇದಂ ಧರ್ಮ್ಯಮೃತಂ ಮುಮುಕ್ಷುಣಾ ಯತ್ನತಃ ಅನುಷ್ಠೇಯಂ
ವಿಷ್ಣೋಃ ಪ್ರಿಯಂ ಪರಂ ಧಾಮ ಜಿಗಮಿಷುಣಾ ಇತಿ ವಾಕ್ಯಾರ್ಥಃ ||

(ಭಾಷ್ಯಾರ್ಥ)

ಯಾವ ಸಂನ್ಯಾಸಿಗಳಾದರೆ ಈ 'ಅದ್ವೇಷ್ಯಾ ಸರ್ವಭೂತಾನಾಮ್' ಎಂಬಲ್ಲಿಂದ
(ಹಿಡಿದು) ಮೇಲೆ ಹೇಳಿದ ಧರ್ಮ್ಯಮೃತವನ್ನು - ಧರ್ಮವನ್ನು ಬಿಟ್ಟು ಹೋಗದೆ
(ಧರ್ಮದಿಂದಲೇ ತುಂಬಿರುವದರಿಂದ ಇದು ಧರ್ಮ್ಯವು ; ಅಮೃತತ್ವಕ್ಕೆ
ಕಾರಣವಾಗಿರುವದರಿಂದ ಇದು ಅಮೃತವೂ (ಆಗಿದೆ. ಇಂಥ ಧರ್ಮ್ಯಮೃತವನ್ನು)
ಪರ್ಯುಪಾಸನೆಮಾಡುತ್ತಿರುವರೋ ಅನುಷ್ಠಾನಮಾಡುತ್ತಿರುವರೋ ; ಶ್ರದ್ಧೆಯುಳ್ಳವ
ರಾಗಿ, ಮತ್ಸರಮರಾಗಿ - ಹಿಂದೆ ಹೇಳಿರುವ ಅಕ್ಷರಾತ್ಮನಾದ ನಾನು ಯಾರಿಗೆ
ಪರಮನೋ ಮಿಗಿಲಿಲ್ಲದ ಗತಿಯೋ ಅವರು ಮತ್ಸರಮರು. (ಅಂಥವರಾಗಿ) -
ಮತ್ತು ನನ್ನ ಭಕ್ತರಾಗಿ, ಉತ್ತಮವಾದ ಪರಮಾರ್ಥಜ್ಞಾನವೆಂಬ ಭಕ್ತಿಯನ್ನು
ಆಶ್ರಯಿಸಿದವರಾಗಿ (ಯಾರು ಇರುವರೋ) ಅವರು ನನಗೆ ಬಹಳವಾಗಿ ಪ್ರಿಯ
ರಾಗಿರುವರು.

'ನಾನು ಜ್ಞಾನಿಗೆ ಬಹಳವಾಗಿ ಪ್ರಿಯನಾಗಿರುವೆನಲ್ಲವೆ ?' (೨-೧೨) ಎಂದು
(ಹಿಂದೆ) ಸೂಚಿಸಿತ್ತಷ್ಟೆ, ಅದನ್ನು ವಿಸ್ತಾರವಾಗಿ ವಿವರಿಸಿ ಇಲ್ಲಿ 'ಆ ಭಕ್ತರು ನನಗೆ
ಬಹಳ ಪ್ರಿಯರಾಗಿರುವರು' ಎಂದು ಉಪಸಂಹಾರಮಾಡಿರುತ್ತದೆ. ಈ ಮೇಲೆ
ಹೇಳಿರುವ ಧರ್ಮ್ಯಮೃತವನ್ನು ಅನುಷ್ಠಾನಮಾಡಿದವನು ಭಗವಂತನಾದ ವಿಷ್ಣುವಿಗೆ,
ಪರಮೇಶ್ವರನಿಗೆ, ಬಹಳ ಪ್ರಿಯನಾಗುವನಷ್ಟೆ ? ಆದ್ದರಿಂದ ಈ ಧರ್ಮ್ಯಮೃತವನ್ನು
ವಿಷ್ಣುವಿಗೆ ಪ್ರಿಯವಾದ ಹೆಚ್ಚಿನ ಸ್ಥಾನವನ್ನು ಸೇರಬೇಕೆಂದು ಬಯಸುವ ಮುಮುಕ್ಷುವು
ಪ್ರಯತ್ನದಿಂದ ಅನುಷ್ಠಾನಮಾಡಬೇಕು - ಎಂಬುದು ವಾಕ್ಯದ (ಒಟ್ಟು) ಅರ್ಥವು.

ಇತಿ ಶ್ರೀಮದ್ಭಗವದ್ಗೀತಾಭಾಷ್ಯೇ ಭಕ್ತಿಯೋಗೋ ನಾಮ ದ್ವಾದಶೋಽಧ್ಯಾಯಃ

ಹನ್ನೆರಡನೆಯ ಅಧ್ಯಾಯದ ಸಾರ

೧. ವಿಶ್ವರೂಪವನ್ನು ನೋಡಿದಬಳಿಕ ಅರ್ಜುನನು ಹೀಗೆಂದು ಕೇಳಿದನು :
“ಭಗವಂತನೇ, ನೀನು ಈಗ ತೋರಿಸಿರುವ ವಿಶ್ವರೂಪದಲ್ಲಿಯೇ ಯಾವಾಗಲೂ ಮನಸ್ಸಿಟ್ಟು ಉಪಾಸನೆಮಾಡುವವರು, ನೀನು ಇದುವರೆಗೆ ಅಲ್ಲಲ್ಲಿ ಉಪದೇಶಮಾಡಿರುವ ನಿರುಪಾಧಿಕವಾದ ಅಕ್ಷರಬ್ರಹ್ಮವನ್ನು ಉಪಾಸನೆಮಾಡುವವರು - ಇವರಿಬ್ಬರಲ್ಲಿ ಯಾರು ಹೆಚ್ಚಿನ ಯೋಗಿಗಳು ?”

೨-೨. ಆಗ ಭಗವಂತನಿಂದನು : “ಅರ್ಜುನನೇ, ವಿಶ್ವರೂಪವನ್ನು ಉಪಾಸನೆ ಮಾಡುವವರೇ ಹೆಚ್ಚಿನ ಯೋಗಿಗಳು. ಅಕ್ಷರಬ್ರಹ್ಮವನ್ನು ಉಪಾಸನೆಮಾಡುವವರೂ ನನ್ನನ್ನೇ ಸೇರುತ್ತಾರೆ ; ಆದರೆ ಆ ಬ್ರಹ್ಮವು ಇಂದ್ರಿಯಕ್ಕೆ ನಿಲುಕುವದಲ್ಲವಾದ್ದರಿಂದ ದೇಹಾಭಿಮಾನ ವುಳ್ಳವರಿಗೆ ಸುಲಭವಾಗಿ ದಕ್ಕುವದಲ್ಲ. ವಿಶ್ವರೂಪನಾದ ನನ್ನನ್ನು ಉಪಾಸನೆಮಾಡುವವರಿಗೆ ನಾನೇ ಸಹಾಯಕನಾಗಿ ಅವರನ್ನು ಸಂಸಾರಸಾಗರದಿಂದ ಮೇಲಕ್ಕೆತ್ತುವೆನು.”

೮-೧೨. “ಆದ್ದರಿಂದ ನೀನು ವಿಶ್ವರೂಪನಾದ ನನ್ನಲ್ಲಿಯೇ ಮನಸ್ಸನ್ನೂ ಬುದ್ಧಿಯನ್ನೂ ನಿಲ್ಲಿಸಿಕೊ. ಒಂದೇ ಸಲಕ್ಕೆ ಹಾಗೆ ನಿಲ್ಲಿಸಿಕೊಳ್ಳುವದಕ್ಕೆ ಆಗದಿದ್ದರೆ ವಿವೇಕವೈರಾಗ್ಯಗಳಿಂದ ಅದನ್ನು ಅಭ್ಯಾಸಮಾಡು ; ಅದೂ ನಿನಗೆ ಕಷ್ಟವಾಗಿ ತೋರಿದರೆ ಈಶ್ವರಪ್ರೀತ್ಯರ್ಥವಾದ ಕರ್ಮಗಳನ್ನೇ ಮಾಡು ; ಅದೂ ನಿನಗೆ ಕಷ್ಟವಾದರೆ ನನ್ನ ಯೋಗವನ್ನು ಆಶ್ರಯಿಸಿ ಸರ್ವಕರ್ಮಫಲತ್ಯಾಗವನ್ನು ಮಾಡುವ ಯತ್ನವನ್ನು ಮಾಡು.”

೧೩-೧೯. “ಆದರೆ ನನಗೆ ಅಕ್ಷರೋಪಾಸಕರು ಅತ್ಯಂತಪ್ರಿಯರು. ಅವರ ಲಕ್ಷಣವನ್ನು ಹೇಳುತ್ತೇನೆ ಕೇಳು : ಅವರು ಯಾವ ಪ್ರಾಣಿಗಳನ್ನೂ ಹಗೆಮಾಡರು ; ಎಲ್ಲರಲ್ಲಿಯೂ ಮಿತ್ರರಾಗಿ ಕರುಣೆಯನ್ನು ತೋರಿಸುತ್ತಿರುವರು. ನಾನುನನ್ನದೆಂಬುದಿಲ್ಲದೆ, ಸುಖದುಃಖಗಳಲ್ಲಿ ಏರುಪೇರಿಲ್ಲದೆ ತಮಗೆ ಅಪಚಾರವಾದರೂ ಕ್ಷಮಿಸುತ್ತಾ, ಅತ್ಯಲ್ಪದಿಂದಲೇ ತುಷ್ಟರಾಗಿ, ಇಂದ್ರಿಯ ಮನಸ್ಸುಗಳನ್ನು ಬಿಗಿಹಿಡಿದು ದೃಢನಿಶ್ಚಯದಿಂದ ಪರಮಾತ್ಮನಿಗೇ ತಮ್ಮ ಮನೋಬುದ್ಧಿಗಳನ್ನು ಅರ್ಪಿಸಿರುವರು. ತಮ್ಮಿಂದ ಮತ್ತೊಬ್ಬರಿಗೆ ತಳಮಳವಾಗದಂತೆ ಇರುವರು, ತಾವೂ ಮತ್ತೊಬ್ಬರಿಂದ ತಳಮಳಗೊಳ್ಳದಿರುವರು ; ಸಿಟ್ಟು, ಅಸಹನೆ, ಅಂಜಿಕೆ, ತಳಮಳ - ಯಾವದೊಂದೂ ಇಲ್ಲದೆ ಇರುವರು. ಯಾವದೊಂದನ್ನೂ ಅಪೇಕ್ಷಿಸದೆ, ಶುಚಿಯಾಗಿ, ಬಂದ ಕಾರ್ಯವನ್ನು ದಕ್ಷತೆಯಿಂದ ಮಾಡುತ್ತಾ, ಯಾರೊಬ್ಬರ ಪಕ್ಷವನ್ನೂ ಹಿಡಿಯದೆ, ವೃಥೆಯಿಲ್ಲದೆ, ತಮಗಾಗಿ ಯಾವದೊಂದು ಕರ್ಮವನ್ನೂ ಮಾಡದೆ ಇರುವರು. ಒಳ್ಳೆಯದು ಬಂದರೆ ಹಿಗ್ಗದೆ, ಕೆಟ್ಟದ್ದು ಆದರೆ ಅದನ್ನು ಹಗೆಮಾಡದೆ, ಏನಾದರೂ ಹೋಯಿತೆಂದು ಅಳದೆ, ಏನಾದರೂ ತನಗೆ ದೊರಕಬೇಕೆಂದು ಹಂಬಲಿಸದೆ, ಪಾಪಪುಣ್ಯಕರ್ಮಗಳನ್ನು ಮೀರಿರುವರು. ತಮ್ಮವರು, ಅನ್ಯರು ; ಮಾನ ಅಪಮಾನ ; ಸುಖ, ದುಃಖ - ಮುಂತಾದ ದ್ವಂದ್ವಗಳನ್ನು ಸಹಿಸಿಕೊಂಡು ಒಂದೇ ಸಮನಾಗಿರುತ್ತಾ ಏತರಲ್ಲಿಯೂ ಸಕ್ತರಾಗದೆ ಇರುವರು. ತಮ್ಮನ್ನು ಜನರು ಬಯ್ಯಲಿ,

ಹೊಗಳಲಿ - ಮನಸ್ಸನ್ನು ಏರುಪೇರುಮಾಡಿಕೊಳ್ಳದೆ ಅನ್ನ, ಬಟ್ಟೆ, ವಾಸಸ್ಥಳ - ಇವುಗಳು ಹೀಗೆಯೇ ಆಗಬೇಕೆಂಬ ನಿಯಮವೇ ಇಲ್ಲದೆ, ಪರಮಾರ್ಥದಲ್ಲಿಯೇ ಮನಸ್ಸನ್ನು ಸ್ಥಿರವಾಗಿಟ್ಟುಕೊಂಡಿರುವರು.”

೨೦. “ಅವರ ಈ ವರ್ತನೆಯು ಧರ್ಮಕ್ಕೆ ಹೊಂದಿಕೊಂಡೂ ಇರುತ್ತದೆ, ಮೋಕ್ಷಕ್ಕೆ ಕಾರಣವಾಗಿಯೂ ಇರುತ್ತದೆ. ಅವರು ಹೆಚ್ಚಿನ ಶ್ರದ್ಧೆಯಿಂದ ನನ್ನನ್ನೇ ಪರಮಗತಿಯೆಂದು ಭಾವಿಸಿ ಹೀಗೆ ನಡೆದುಕೊಳ್ಳುತ್ತಿರುವ ಭಕ್ತರಾದ್ದರಿಂದ ಅವರು ನನಗೆ ಅತ್ಯಂತಪ್ರಿಯರಾಗಿರುತ್ತಾರೆ.”

ಹದಿಮೂರನೆಯ ಅಧ್ಯಾಯ

(ಕ್ಷೇತ್ರಕ್ಷೇತ್ರಜ್ಞಯೋಗ)

ಈ ಅಧ್ಯಾಯದ ಸಂಬಂಧ

(ಭಾಷ್ಯ)

೭೫೩. ಸಪ್ತಮೇ ಅಧ್ಯಾಯೇ ದ್ವೇ ಪ್ರಕೃತೀ ಸೂಚಿತೇ ಪರಮೇಶ್ವರಸ್ಯ¹ | ತ್ರಿಗುಣಾತ್ಮಿಕಾ ಅಷ್ಟಧಾ ಭಿನ್ನಾ ಅಪರಾ | ಸಂಸಾರಹೇತುತ್ವಾತ್ | ಪರಾ ಚ ಅನ್ಯಾ ಜೀವಭೂತಾ ಕ್ಷೇತ್ರಜ್ಞಲಕ್ಷಣಾ ಈಶ್ವರಾತ್ಮಿಕಾ | ಯಾಭ್ಯಾಂ ಪ್ರಕೃತಿಭ್ಯಾಮ್ ಈಶ್ವರಃ ಜಗದುತ್ಪತ್ತಿಸ್ಥಿತಿಲಯಹೇತುತ್ವಂ ಪ್ರತಿಪದ್ಯತೇ | ತತ್ರ ಕ್ಷೇತ್ರಕ್ಷೇತ್ರಜ್ಞಲಕ್ಷಣ-ಪ್ರಕೃತಿದ್ವಯನಿರೂಪಣದ್ವಾರೇಣ ತದ್ವತಃ ಈಶ್ವರಸ್ಯ ತತ್ತ್ವನಿರ್ಧಾರಣಾರ್ಥಃ² ಕ್ಷೇತ್ರಾಧ್ಯಾಯಃ³ ಆರಭ್ಯತೇ | ಅತೀತಾನಂತರಾಧ್ಯಾಯೇ ಚ “ಅದ್ವೇಷ್ಯಾ ಸರ್ವ ಭೂತಾನಾಂ” (೧೨-೧೩) ಇತ್ಯಾದಿನಾ ಯಾವತ್ ಅಧ್ಯಾಯಪರಿಸಮಾಪ್ತಿಃ ತಾವತ್ ತತ್ತ್ವಜ್ಞಾನಿನಾಂ ಸಂನ್ಯಾಸಿನಾಂ ನಿಷ್ಠಾ⁴ ಯಥಾ ತೇ ವರ್ತಂತೇ ಇತ್ಯೇತತ್ ಉಕ್ತಮ್ | ಕೇನ ಪುನಸ್ತೇ ತತ್ತ್ವಜ್ಞಾನೇನ ಯುಕ್ತಾ ಯಥೋಕ್ತಧರ್ಮಾಚರಣಾತ್ ಭಗವತಃ ಪ್ರಿಯಾಃ ಭವಂತಿ ಇತಿ ? ಏವಮರ್ಥಶ್ಚ ಅಯಮ್ ಅಧ್ಯಾಯಃ ಆರಭ್ಯತೇ -

(ಭಾಷ್ಯಾರ್ಥ)

ಏಳನೆಯ ಅಧ್ಯಾಯದಲ್ಲಿ (೭-೪,೫) ತ್ರಿಗುಣಾತ್ಮಕವಾದ ಎಂಟು ಬಗೆಯಾಗಿರುವದರಿಂದ ಸಂಸಾರಕ್ಕೆ ಕಾರಣವಾಗಿರುವದರಿಂದ ಕೀಳೆರದ್ದೆನಿಸಿರುವ (ಪ್ರಕೃತಿ ಯೊಂದು), ಈಶ್ವರಸ್ವರೂಪವಾದ⁵ ಜೀವನಾಗಿರುವ ಕ್ಷೇತ್ರಜ್ಞನೆಂಬ ಹೆಚ್ಚಿನ

1. 'ಸೂತ್ರೀತೇ ದ್ವೇ ಪ್ರಕೃತೀ ಈಶ್ವರಸ್ಯ' ನಿ|| ಗು|| ವಾ|| ; 'ಸೂಚಿತೇ..... ಈಶ್ವರಸ್ಯ' ಅ||

2. 'ತತ್ತ್ವನಿರ್ಧಾರಣಾಯ' ಮ|| ಮೈ|| 3. 'ಕ್ಷೇತ್ರಜ್ಞಾಧ್ಯಾಯಃ' ಮ||

4. 'ನಿಷ್ಠಾ ಉಕ್ತಾ' ಮ||

5. ಈಶ್ವರನೇ ಜಗತ್ತನ್ನು ಸೃಷ್ಟಿಸಿ ಜೀವರೂಪದಿಂದ ಒಳಹೊಕ್ಕಿರುತ್ತಾನೆಂಬ ವೇದಾಂತಪ್ರಕ್ರಿಯೆಯನ್ನು ಇಲ್ಲಿ ಸೂಚಿಸಿದೆ. ಅಪರಪ್ರಕೃತಿಯೂ ಪರಮಾರ್ಥವಾಗಿ ಈಶ್ವರನೇ ಆದರೂ ನಾಮರೂಪಗಳ ತೋರಿಕೆಯ ರೂಪದಿಂದ ಅದು ಅನಿರ್ವಚನೀಯವಾಗಿದೆ. ಸೂ. ಭಾ. ೨-೧-೧೪ (ಭಾ. ಭಾ. ೪೪೦).

(ಪ್ರಕೃತಿಯೊಂದು) - ಹೀಗೆ ಈಶ್ವರನಿಗೆ ಎರಡು ಪ್ರಕೃತಿಗಳು ಸೂಚಿತವಾಗಿರುತ್ತವೆ. ಈ (ಎರಡು) ಪ್ರಕೃತಿಗಳಿಂದ¹ ಈಶ್ವರನು ಜಗತ್ತಿನ ಉತ್ಪತ್ತಿ, ಸ್ಥಿತಿ, ಲಯ - ಇವುಗಳಿಗೆ ಕಾರಣನೆನಿಸಿರುತ್ತಾನೆ. ಇಲ್ಲಿ ಕ್ಷೇತ್ರ, ಕ್ಷೇತ್ರಜ್ಞ - ಎಂಬ ಎರಡು ಪ್ರಕೃತಿಗಳನ್ನೂ ಪರಿಕ್ಷೇಪಿಸುವದರಮೂಲಕ² ಅವುಗಳನ್ನುಳ್ಳ ಈಶ್ವರನ ತತ್ವವನ್ನು³ ಗೊತ್ತುಪಡಿಸುವದಕ್ಕಾಗಿ (ಈ) ಕ್ಷೇತ್ರಾಧ್ಯಾಯವನ್ನು⁴ ಆರಂಭಿಸಿರುತ್ತದೆ.

ಮತ್ತು ಇದರ ಹಿಂದಿನ (ಹನ್ನೆರಡನೆಯ) ಅಧ್ಯಾಯದಲ್ಲಿ 'ಅದ್ವೇಷ್ಯಾ ಸರ್ವಭೂತಾನಾಮ್' (೧೨-೧೩) ಎಂಬಲ್ಲಿಂದ (ಆ) ಅಧ್ಯಾಯವು ಕೊನೆಗಾಣುವ ವರೆಗೂ ತತ್ವಜ್ಞಾನಿಗಳಾದ ಸಂನ್ಯಾಸಿಗಳ ನಿಷ್ಠೆಯನ್ನು, ಎಂದರೆ ಅವರು ಹೇಗೆ ನಡೆದುಕೊಳ್ಳುವರು - ಎಂಬುದನ್ನು, ಹೇಳಿರುತ್ತದೆ. ಹಾಗಾದರೆ ಅವರು ಯಾವ ತತ್ವಜ್ಞಾನದಿಂದ ಕೂಡಿರುವದರಿಂದ (ಈ) ಹಿಂದೆ ಹೇಳಿರುವ ಧರ್ಮವನ್ನು ಆಚರಿಸಿ ಭಗವಂತನಿಗೆ ಪ್ರಿಯರಾಗಿರುತ್ತಾರೋ ? (ಎಂಬಿದನ್ನು ತಿಳಿಸಬೇಕು). ಈ ಕಾರಣ ದಿಂದಲೂ ಈ ಅಧ್ಯಾಯವನ್ನು ಆರಂಭಿಸಿರುತ್ತದೆ.

ಕ್ಷೇತ್ರಕ್ಷೇತ್ರಜ್ಞ ರ ಸ್ವರೂಪ (ಭಾಷ್ಯ)

೨೫೪. ಪ್ರಕೃತಿಶ್ಚ ತ್ರಿಗುಣಾತ್ಮಿಕಾ ಸರ್ವಕಾರ್ಯಕರಣವಿಷಯಾ ಕಾರೇಣ ಪರಿಣತಾ ಪುರುಷಸ್ಯ ಭೋಗಾಪವರ್ಗಾರ್ಥಕರ್ತವ್ಯತಯಾ ದೇಹೇನ್ದ್ರಿಯಾ ದ್ಯಾಕಾರೇಣ ಸಂಹನ್ಯತೇ | ಸೋಽಯಂ ಸಜ್ಞಾತಃ ಇದಂ ಶರೀರಮ್ | ತದೇತತ್ ಭಗವಾನ್ ಉವಾಚ -

1. ೨-೬ (ಭಾ. ಭಾ. ೪೬೦) ರ ಭಾಷ್ಯವನ್ನು ನೋಡಿ ; ಸ್ವತಃ ಈಶ್ವರನಿಗೆ ಕರ್ತೃತ್ವವಿಲ್ಲವೆಂಬುದನ್ನು ೯-೧೦ ರಲ್ಲಿ ಸೂಚಿಸಿದೆ.

2. ಕ್ಷೇತ್ರಜ್ಞನು ಪರಮಾತ್ಮನೇ, ಕ್ಷೇತ್ರವು ಮಿಥ್ಯೆಯೇ - ಎಂದು ಗೊತ್ತುಪಡಿಸುವದರ ಮೂಲಕ.

3. ಅದ್ವಿತೀಯತತ್ವವನ್ನು.

4. ಕ್ಷೇತ್ರಜ್ಞಾಧ್ಯಾಯವೆಂದು ಮ|| ; ಅದೂ ಆಗಬಹುದು. ಈ ಅಧ್ಯಾಯದ ಭಾಷ್ಯದಲ್ಲೆಲ್ಲ ಮ|| ಪಾಠವು ಅಲ್ಲಲ್ಲಿ ಭಿನ್ನವಾಗಿದೆ. ಆದರೆ ಈ ಪಾಠಭೇದಗಳಿಂದ ಅರ್ಥದಲ್ಲಿ ಅಷ್ಟೇನೂ ಹೆಚ್ಚುಕಡಿಮೆಯಾಗುವದಿಲ್ಲ. ಮುಖ್ಯವಾದವುಗಳನ್ನು ಮಾತ್ರ ತಿಳಿಸುವೆವು.

5. ಅಕ್ಷರೋಪಾಸನೆಯೆಂದರೆ ಜ್ಞಾನನಿಷ್ಠೆಯೇ ಎಂಬುದಕ್ಕೆ ಈ ವಾಕ್ಯವೂ ಗಮಕ.

(ಭಾಷ್ಯಾರ್ಥ)

ಮತ್ತು¹ ತ್ರಿಗುಣಾತ್ಮಕವಾದ ಪ್ರಕೃತಿಯು ಎಲ್ಲಾ ಕಾರ್ಯಕರಣಗಳ ಮತ್ತು ವಿಷಯಗಳ ಆಕಾರದಿಂದ ಪರಿಣಾಮವಾಗಿ ಪುರುಷನಿಗೆ ಭೋಗ, ಅಪವರ್ಗ - ಎಂಬ ಪ್ರಯೋಜನವನ್ನು ಉಂಟುಮಾಡುವದಕ್ಕಾಗಿ ದೇಹ, ಇಂದ್ರಿಯಗಳು - ಮುಂತಾದ ಆಕಾರದಿಂದ ಒಟ್ಟುಗೂಡುತ್ತದೆ. ಈ ಬಗೆಯ ಸಂಘಾತವೇ² ಈ ಶರೀರವು. ಇದನ್ನು ತಿಳಿಸಬೇಕೆಂದು ಶ್ರೀಭಗವಂತನು ಇಂತೆಂದನು :-

ಶ್ರೀ ಭಗವಾನ್ ಉವಾಚ -

ಇದಂ ಶರೀರಂ ಕೌಂತೇಯ ಕ್ಷೇತ್ರಮಿತ್ಯಭಿಧೀಯತೇ |

ಏತದ್ ಯೋ ವೇತ್ತಿ ತಂ ಪ್ರಾಹುಃ ಕ್ಷೇತ್ರಜ್ಞ ಇತಿ ತದ್ವಿದಃ³ ||೧||

೧. ಶ್ರೀಭಗವಂತನಿಂತೆಂದನು :- ಎಲೈ ಕೌಂತೇಯನೇ, ಈ ಶರೀರವು ಕ್ಷೇತ್ರವೆಂದು ಕರೆಯಲ್ಪಡುತ್ತದೆ. ಇದನ್ನು ಯಾವನು ಅರಿಯುತ್ತಾನೋ ಅವನನ್ನು ಕ್ಷೇತ್ರಜ್ಞನೆಂದು ತದ್ವಿದರು ಕರೆಯುತ್ತಾರೆ.

(ಭಾಷ್ಯ)

೭೫೫. ಇದಮ್ ಇತಿ ಸರ್ವನಾಮ್ನಾ ಉಕ್ತಂ ವಿಶಿನಷ್ಟಿ ಶರೀರಮ್ ಇತಿ | ಹೇ ಕೌಂತೇಯ | ಕ್ಷತ್ರಾಣಾತ್, ಕ್ಷಯಾತ್, ಕ್ಷರಣಾತ್, ಕ್ಷೇತ್ರವದ್ ವಾ ಅಸ್ಮಿನ್

1. ಇಲ್ಲಿ ವರ್ಣಿಸಿರುವ ಜಗತ್ಕಾರಣತ್ವವು ಆವಿದ್ಯಕವೆಂದು ತೋರಿಸುವದಕ್ಕೂ ನಿಜವಾದ ವಿದ್ಯೆಯನ್ನು ತಿಳಿಸುವದಕ್ಕೂ ಅಧ್ಯಾಯವು ಪ್ರಾರಂಭವಾಗಿದೆಯೆಂದು ಹಿಂದೆ ಹೇಳಿದ್ದಾಯಿತು. ಇನ್ನು ಅಧ್ಯಾಯದ ಪ್ರಾರಂಭದಲ್ಲಿರುವ ಕ್ಷೇತ್ರದ ವರ್ಣನೆಯ ಅಭಿಪ್ರಾಯವನ್ನು ಸಂಕ್ಷೇಪದಿಂದ ವರ್ಣಿಸುವದಕ್ಕೆ ಈ ಅವತರಣಿಕೆಯನ್ನು ಕೊಟ್ಟಿದೆ.

2. ಪ್ರಕೃತಿಯು ಪುರುಷನ ಭೋಗಮೋಕ್ಷಗಳಿಗಾಗಿ ಕೆಲಸಮಾಡುವದೆಂಬುದೂ ಸಂಘಾತವಾಗಿರುವದು ಪರಾರ್ಥವಾಗಿರುವದೆಂಬುದೂ ಸಾಂಖ್ಯರ ಪ್ರಕ್ರಿಯೆ. ಸಾಂ. ಕಾ. ೭, ೧೭ ನೋಡಿ. ಸಾಂಖ್ಯರ ಪ್ರಕ್ರಿಯೆಯನ್ನು ಇಷ್ಟರಮಟ್ಟಿಗೆ ಉಪಯೋಗಿಸಿಕೊಂಡಿದ್ದರೂ ಪ್ರಕೃತಿಯ ಸ್ವರೂಪವೂ ಜೀವನ ಕರ್ತೃತ್ವಭೋಕ್ತೃತ್ವಗಳೂ ಆವಿದ್ಯಕವೆಂಬುದು ವೇದಾಂತಕ್ಕೆ ಮೀಸಲಾಗಿರುವ ಅಭಿಪ್ರಾಯವು. ಇದು ಇನ್ನುಮುಂದೆ ಸ್ಪಷ್ಟವಾಗುವದು.

3. ಈ ಶ್ಲೋಕದ ಹಿಂದೆ “ಪ್ರಕೃತಿಂ ಪುರುಷಂ ಚೈವ” ಎಂಬ ಪ್ರಕ್ಷಿಪ್ತಶ್ಲೋಕವೊಂದು ಕೆಲವು ಪುಸ್ತಕಗಳಲ್ಲಿ ಕಂಡುಬರುತ್ತದೆ. ಅದಕ್ಕೆ ಆಚಾರ್ಯರು ಭಾಷ್ಯವನ್ನು ಬರೆದಿಲ್ಲ. “ಅರ್ಜುನ ಉವಾಚ - ಪ್ರಕೃತಿಮ್ ಇತಿ” ಎಂಬ ಮ|| ಪಾಠದ ಭಾಷ್ಯವನ್ನು ಯಾರೋ ಈಚೆಗೆ ಸೇರಿಸಿದ್ದಾರೆಂಬುದು ಮೇಲಿನ ಭಾಷ್ಯಾವತರಣಿಕೆಯಿಂದಲೇ ಸ್ಪಷ್ಟವಾಗುತ್ತದೆ.

ಕರ್ಮಫಲನಿಷ್ಪತ್ತೇಃ¹ ಕ್ಷೇತ್ರಮ್ ಇತಿ - ಇತಿಶಬ್ದಃ ಏವಂ²ಶಬ್ದಪದಾರ್ಥಕಃ - ಕ್ಷೇತ್ರಮ್ ಇತ್ಯೇವಮ್ ಅಭಿಧೀಯತೇ ಕಥ್ಯತೇ | ಏತತ್ ಶರೀರಂ ಕ್ಷೇತ್ರಂ ಯಃ ವೇತ್ತಿ ವಿಜಾನಾತಿ ಆಪಾದತಲಮಸ್ತಕಂ ಜ್ಞಾನೇನ ವಿಷಯೀಕರೋತಿ, ಸ್ವಾಭಾವಿಕೇನ ಔಪದೇಶಿಕೇನ ವಾ ವೇದನೇನ ವಿಷಯೀಕರೋತಿ³ ವಿಭಾಗಶಃ ತಂ ವೇದಿತಾರಂ ಪ್ರಾಹುಃ ಕಥಯಂತಿ ಕ್ಷೇತ್ರಜ್ಞಃ ಇತಿ | ಇತಿಶಬ್ದಃ ಏವಂಶಬ್ದಾರ್ಥಕ ಏವ ಪೂರ್ವ ವತ್ | ಕ್ಷೇತ್ರಜ್ಞಃ ಇತ್ಯೇವಮ್ ಆಹುಃ⁴ | ಕೇ ? ತದ್ವಿದಃ | ತೌ ಕ್ಷೇತ್ರಕ್ಷೇತ್ರಜ್ಞ್ಣಾಯೇ ವಿದಂತಿ⁵ ತೇ ತದ್ವಿದಃ ||

(ಭಾಷ್ಯಾರ್ಥ)

‘ಇದು’ ಎಂಬ ಸರ್ವನಾಮದಿಂದ ಹೇಳಿದ್ದನ್ನು ಶರೀರವು ಎಂದು ವಿಶೇಷವಾಗಿ⁶ ಹೇಳಿರುತ್ತಾನೆ. ಎಲೈ ಕೌಂತೇಯನೇ, ಪೆಟ್ಟಿನಿಂದ (ಕ್ಷತ)ಕಾಪಾಡುವದರಿಂದ⁷ (ತ್ರಾಣ), ಹಾಳಾಗುವದರಿಂದ (ಕ್ಷಯ), ಸವೆಯುತ್ತಿರುವದರಿಂದ (ಕ್ಷರಣ) ಅಥವಾ ಹೊಲದಲ್ಲಿ (ಪೈರಿನ ಫಲವು ಉಂಟಾಗುವಂತೆ) ಇದರಲ್ಲಿ ಕರ್ಮದ ಫಲವು ಉಂಟಾಗುತ್ತಿರುವದರಿಂದ (ಈ ಶರೀರವು) ಕ್ಷೇತ್ರವು ಎಂದು - ಇಲ್ಲಿ ಇತಿ ಎಂಬ ಶಬ್ದಕ್ಕೆ ‘ಎಂದೀ ಪರಿಯಲ್ಲಿ’ ಎಂದರ್ಥ - ಕ್ಷೇತ್ರವು ಎಂದೀ ಪರಿಯಾಗಿ ಕರೆಯಲ್ಪಡುತ್ತದೆ, ಹೇಳಲ್ಪಡುತ್ತದೆ.

ಈ ಶರೀರವೆಂಬ ಕ್ಷೇತ್ರವನ್ನು ಯಾವನು ಅರಿತುಕೊಳ್ಳುತ್ತಾನೋ, ವಿಶೇಷವಾಗಿ ತಿಳಿಯುತ್ತಾನೋ ಅಂಗಾಲಿನಿಂದ ನೆತ್ತಿಯವರೆಗೂ ಯಾವನು ಜ್ಞಾನದಿಂದ ವಿಷಯ ಮಾಡಿಕೊಳ್ಳುತ್ತಾನೋ, ಸ್ವಾಭಾವಿಕವಾದ ಅಥವಾ ಉಪದೇಶದಿಂದಂಟಾಗುವ ಅನುಭವದಿಂದ ವಿಂಗಡಿಸಿ ವಿಷಯಮಾಡಿಕೊಳ್ಳುತ್ತಾನೋ, ಆ ಅರಿಯುವಾತನನ್ನು ಕ್ಷೇತ್ರಜ್ಞನು ಎಂದು ಕರೆಯುವರು, ಹೇಳುವರು - ಇಲ್ಲಿಯೂ ಇತಿ ಶಬ್ದಕ್ಕೆ ಮುನ್ನಿನಂತೆ ‘ಎಂದೀ ಪರಿಯಾಗಿ’ ಎಂದೇ ಅರ್ಥ - ಕ್ಷೇತ್ರಜ್ಞನು ಎಂದೀ ಪರಿಯಾಗಿ ಕರೆಯುವರು.

1. ‘ನಿರ್ವ್ಯತ್ತೇಃ’ ನಿ|| ಗು|| ವಾ||
2. ಮೈ|| ಪಾಠದಲ್ಲಿ ‘ಏವಂ’ ಬಿಟ್ಟುಹೋಗಿದೆ.
3. ‘ಔಪದೇಶಿಕೇನ ವಾ ವೇತ್ತಿ ಜ್ಞಾನೇನ ವಿಷಯೀಕರೋತಿ’ ಮ|| ಮೈ||
4. ಮ|| ಮೈ|| ಗಳಲ್ಲಿಲ್ಲ.
5. ‘ವಿಜಾನಂತಿ’ ಎಂದು ಹೆಚ್ಚಾಗಿ ಮ|| ಮೈ|| ಗು||
6. ಇದು ಎಂದು ಹೇಳಿದ್ದು ಸಾಮಾನ್ಯ, ಶರೀರ ಎಂದದ್ದು ವಿಶೇಷ.
7. ಕ್ಷೇತ್ರವೆಂಬ ಶಬ್ದದ ವ್ಯುತ್ಪತ್ತಿಯನ್ನು ತಿಳಿಸಿ ಶರೀರವನ್ನು ಕ್ಷೇತ್ರವೆಂದು ಕರೆಯುವದಕ್ಕೆ ನಿಮಿತ್ತವೇನೆಂಬುದನ್ನು ಸ್ಪಷ್ಟಪಡಿಸಿದೆ.

ಯಾರು ? ತದ್ವಿದರು, ಅವನ್ನು ಎಂದರೆ ಆ ಕ್ಷೇತ್ರಕ್ಷೇತ್ರಜ್ಞರನ್ನು ಯಾರು ಬಲ್ಲರೋ ಆ ತದ್ವಿದರು (ಹೀಗೆಂದು ಕರೆಯುವರು).

(ಭಾಷ್ಯ)

೨೫೬. ಏವಂ ಕ್ಷೇತ್ರಕ್ಷೇತ್ರಜ್ಞೌ ಉಕ್ತೌ ಕಿಮ್ ಏತಾವನ್ಮಾತ್ರೇಣ ಜ್ಞಾನೇನ ಜ್ಞಾತವ್ಯೌ ಇತಿ ? ನ ಇತ್ಯುಚ್ಯತೇ -

(ಭಾಷ್ಯಾರ್ಥ)

ಹೀಗೆ ಕ್ಷೇತ್ರಕ್ಷೇತ್ರಜ್ಞರನ್ನು ಹೇಳಿದೆಯಲ್ಲ, ಇಷ್ಟೇ ಮಾತ್ರದ ಜ್ಞಾನದಿಂದ (ಇವರನ್ನು) ತಿಳಿದುಕೊಳ್ಳತಕ್ಕದ್ದೇನು ? ಎಂದರೆ ಹಾಗಲ್ಲ - ಎಂದು (ಭಗವಂತನು) ಹೇಳುತ್ತಾನೆ :-

ಕ್ಷೇತ್ರಜ್ಞಂ ಚಾಪಿ ಮಾಂ ವಿದ್ಧಿ ಸರ್ವಕ್ಷೇತ್ರೇಷು ಭಾರತ |

ಕ್ಷೇತ್ರಕ್ಷೇತ್ರಜ್ಞಯೋರ್ಜ್ಞಾನಂ ಯತ್ತಜ್ಞಾನಂ ಮತಂ ಮಮ ||೨||

೨. ಮತ್ತು ಎಲೈ ಭರತವಂಶೋತ್ಪನ್ನನೇ, ಸರ್ವಕ್ಷೇತ್ರಗಳಲ್ಲಿಯೂ ಇರುವ ಕ್ಷೇತ್ರಜ್ಞಾನನ್ನು ನನ್ನನ್ನಾಗಿ ತಿಳಿ. ಕ್ಷೇತ್ರ, ಕ್ಷೇತ್ರಜ್ಞ - ಇವರ ಜ್ಞಾನವುಂಟಷ್ಟೇ, ಅದೇ ಜ್ಞಾನವೆಂದು ನನ್ನ ಮತವು.

(ಭಾಷ್ಯ)

೨೫೭. ಕ್ಷೇತ್ರಜ್ಞಂ ಯಥೋಕ್ತಲಕ್ಷಣಂ ಚ ಅಪಿ ಮಾಂ ಪರಮೇಶ್ವರಮ್ ಅಸಂಸಾರಿಣಂ ವಿದ್ಧಿ ಜಾನೀಹಿ¹ | ಸರ್ವಕ್ಷೇತ್ರೇಷು ಯಃ ಕ್ಷೇತ್ರಜ್ಞಃ ಬ್ರಹ್ಮಾದಿಸ್ತಮ್ನು ಪರ್ಯನ್ತಾನೇಕಕ್ಷೇತ್ರೋಪಾಧಿಪ್ರವಿಭಕ್ತಃ, ತಂ ನಿರಸ್ತಸರ್ವೋಪಾಧಿಭೇದಂ ಸದ-ಸದಾದಿಶಬ್ದಪ್ರತ್ಯಯಾಗೋಚರಂ ವಿದ್ಧಿ ಇತ್ಯಭಿಪ್ರಾಯಃ | ಹೇ ಭಾರತ | ಯಸ್ಮಾತ್ ಕ್ಷೇತ್ರಕ್ಷೇತ್ರಜ್ಞೇಶ್ವರಯಾಥಾತ್ಮವ್ಯತಿರೇಕೇಣ ನ ಜ್ಞಾನಗೋಚರಮ್ ಅನ್ಯತ್ ಅವಶಿಷ್ಟಮ್ ಅಸ್ತಿ ತಸ್ಮಾತ್ ಕ್ಷೇತ್ರಕ್ಷೇತ್ರಜ್ಞಯೋಃ ಜ್ಞೇಯಭೂತಯೋಃ ಯತ್ ಜ್ಞಾನಂ ಕ್ಷೇತ್ರಕ್ಷೇತ್ರಜ್ಞೌ ಯೇನ ಜ್ಞಾನೇನ ವಿಷಯೀಕ್ರಿಯೇತೇ ತತ್ ಜ್ಞಾನಂ ಸಮ್ಯಗ್ಜ್ಞಾನಮ್ ಇತಿ ಮತಮ್ ಅಭಿಪ್ರಾಯಃ ಮಮ ಈಶ್ವರಸ್ಯ ವಿಷ್ಣೋಃ ||

(ಭಾಷ್ಯಾರ್ಥ)

ಮತ್ತು ಎಲೈ ಭರತವಂಶೋತ್ಪನ್ನನೇ, ಮೇಲೆ ಹೇಳಿದಂಥ ಕ್ಷೇತ್ರಜ್ಞಾನನ್ನು ಕೂಡ ನನ್ನನ್ನಾಗಿ ಅಸಂಸಾರಿಯಾದ ಪರಮೇಶ್ವರನನ್ನಾಗಿ ತಿಳಿ, ಅರಿತುಕೊ. ಎಲ್ಲಾ

1. 'ವಿಜಾನೀಹಿ' ಮ||

ಕ್ಷೇತ್ರಗಳಲ್ಲಿಯೂ ಯಾವ ಕ್ಷೇತ್ರಜ್ಞನು ಬ್ರಹ್ಮವನ್ನು ಮೊದಲುಗೊಂಡು ಸ್ತಂಬದ ವರೆಗಿನ ಅನೇಕ ಕ್ಷೇತ್ರಗಳೆಂಬ ಉಪಾಧಿಗಳಿಂದ (ಬೇರೆಬೇರೆಯಾಗಿ) ವಿಂಗಡವಾಗಿರುವನೋ¹ ಅವನನ್ನು, ಯಾವ ಉಪಾಧಿವಿಶೇಷವೂ ಇಲ್ಲದ ಸತ್ತು, ಅಸತ್ತು - ಮುಂತಾದ ಶಬ್ದಪ್ರತ್ಯಯಗಳಿಗೆ ಗೋಚರನಲ್ಲದವನೆಂದು ತಿಳಿ² ಎಂದಭಿಪ್ರಾಯ. ಕ್ಷೇತ್ರ, ಕ್ಷೇತ್ರಜ್ಞನಾಗಿ (ತೋರುವ) ಈಶ್ವರ - ಇವರ ತತ್ತ್ವವನ್ನು ಬಿಟ್ಟರೆ ಜ್ಞಾನಕ್ಕೆ ವಿಷಯವಾದದ್ದು ಮತ್ತೊಂದು ಉಳಿದಿರುವದಿಲ್ಲವಲ್ಲವೆ,³ ಆದ್ದರಿಂದ ಜ್ಞೇಯರೂಪವಾಗಿರುವ ಕ್ಷೇತ್ರಕ್ಷೇತ್ರಜ್ಞರ ಯಾವ ಜ್ಞಾನ(ವುಂಟೋ), ಕ್ಷೇತ್ರಕ್ಷೇತ್ರಜ್ಞರು ಯಾವ ಜ್ಞಾನದಿಂದ ವಿಷಯೀಕರಿಸಲ್ಪಡುತ್ತಾರೋ ಅದು ಜ್ಞಾನವು, ಸರಿಯಾದ ಜ್ಞಾನವು ಎಂದು ನನ್ನ ಈಶ್ವರನಾದ ವಿಷ್ಣುವಿನ ಮತವು, ಅಭಿಪ್ರಾಯವು.

ಆತ್ಮೈಕೈವಿಷಯದಲ್ಲಿ ಆಕ್ಷೇಪಸಮಾಧಾನಗಳು

ಸಂಸಾರಿತ್ವವು ಅವಿದ್ಯೆಯಿಂದ ಆರೋಪಿತವಾಗಿದೆ

(ಭಾಷ್ಯ)

೭೫೮. ನನು ಸರ್ವಕ್ಷೇತ್ರೇಷು ಏಕ ಏವ ಈಶ್ವರಃ ನಾನ್ಯಸ್ತದ್ವ್ಯತಿರಿಕ್ತೋ ಭೋಕ್ತಾ ವಿದ್ಯತೇ ಚೇತ್⁴ ತತಃ ಈಶ್ವರಸ್ಯ ಸಂಸಾರಿತ್ವಂ ಪ್ರಾಪ್ತಮ್ | ಈಶ್ವರವ್ಯತಿರೇಕೇಣ ವಾ ಸಂಸಾರಿಣೋಽನ್ಯಸ್ಯಾಭಾವಾತ್ ಸಂಸಾರಾಭಾವಪ್ರಸಜ್ಞಃ⁵ | ತಚ್ಚ ಉಭಯಮ್ ಅನಿಷ್ಟಮ್, ಬನ್ಧಮೋಕ್ಷತದ್ಧೇತುಶಾಸ್ತ್ರಾನರ್ಥಕೃಪ್ರಸಜ್ಞಾತ್ | ಪ್ರತ್ಯಕ್ಷಾದಿಪ್ರಮಾಣವಿರೋಧಾಚ್ಚ | ಪ್ರತ್ಯಕ್ಷೇಣ ತಾವತ್ ಸುಖದುಃಖತದ್ಧೇತುಲಕ್ಷಣಃ ಸಂಸಾರಃ ಉಪಲಭ್ಯತೇ | ಜಗದ್ವ್ಯಚಿತ್ರೋಪಲಬ್ಧೇಶ್ಚ ಧರ್ಮಾಧರ್ಮ-

1. ವಿಂಗಡವಾಗಿರುವಂತೆ ತೋರುವನೋ.

2. ಹಾವನ್ನು ಹಗ್ಗವೆಂದು ತಿಳಿ ಎಂಬಂತೆ ಸಂಸಾರಿಗಳಾದ ಅನೇಕ ಜೀವರಾಗಿ ಕಾಣುವ ಕ್ಷೇತ್ರಜ್ಞನನ್ನು ಪರಮೇಶ್ವರನನ್ನಾಗಿ ತಿಳಿ ಎಂದಿದೆ - ಎಂದು ಭಾವ. ಪರಮಾತ್ಮನು ಸತ್ (ಇರುವವನು) ಅಥವಾ ಅಸತ್ (ಇಲ್ಲದವನು) - ಮುಂತಾದ ಶಬ್ದಗಳಿಗೆ ವಿಷಯನಲ್ಲವೆಂದು ಮುಂದೆ ೧೨ ನೆಯ ಶ್ಲೋಕದಲ್ಲಿ ಹೇಳಿದೆ.

3. ಆತ್ಮ, ಅನಾತ್ಮ - ಎಂಬ ವಿಭಾಗದಲ್ಲಿ ಅಡಕವಾಗದ್ದು ಯಾವದೂ ಉಳಿಯುವದಿಲ್ಲ.

4. 'ವಿದ್ಯತೇ ಚೇತ್' ಈ ಎರಡು ಮಾತುಗಳು ಮ|| ಮೈ|| ಗಳಲ್ಲಿಲ್ಲ.

5. 'ಪ್ರಸಜ್ಞಶ್ಚ' ಮ||

ನಿಮಿತ್ತಃ ಸಂಸಾರೋಽನುಮೀಯತೇ¹ | ಸರ್ವಮ್ ಏತತ್ ಅನುಪಪನ್ನಮ್
ಆತ್ಮೇಶ್ವರೈಕತ್ವೇ ||

(ಭಾಷ್ಯಾರ್ಥ)

(ಅಕ್ಷೇಪ) :- ಎಲ್ಲಾ ಕ್ಷೇತ್ರಗಳಲ್ಲಿಯೂ ಈಶ್ವರನೊಬ್ಬನೇ (ಆತ್ಮನು) ಅವನಿಗಿಂತ ಬೇರೆಯಾಗಿರುವ ಮತ್ತೊಬ್ಬ ಭೋಕ್ತನು ಇಲ್ಲ ಎಂದಾದರೆ ಆಗ ಈಶ್ವರನಿಗೇ ಸಂಸಾರಿತ್ವವೆಂದಾಗುತ್ತದೆ ; ಅಥವಾ ಈಶ್ವರನಿಗಿಂತ ಬೇರೆಯಾಗಿ ಸಂಸಾರಿ (ಯಾವನೂ) ಇಲ್ಲದ್ದರಿಂದ ಸಂಸಾರವೇ ಇಲ್ಲವೆಂದಾಗುತ್ತದೆ. ಇವೆರಡೂ (ಯಾರಿಗೂ) ಇಷ್ಟವಲ್ಲ ; ಏಕೆಂದರೆ (ಆಗ)² ಬಂಧ, ಮೋಕ್ಷ ಇವುಗಳಿಗೆ ಕಾರಣ - (ಇವನ್ನು ತಿಳಿಸುವ) ಶಾಸ್ತ್ರವು ವ್ಯರ್ಥವಾಗುವದು. (ಈ ಮತವು) ಪ್ರತ್ಯಕ್ಷವೇ ಮುಂತಾದ ಪ್ರಮಾಣಗಳಿಗೂ ವಿರುದ್ಧವಾಗಿರುತ್ತದೆ. ಮೊದಲನೆಯದಾಗಿ ಸುಖ ದುಃಖಗಳು, ಅವುಗಳಿಗೆ ಕಾರಣ(ವಾಗಿರುವ ವಿಷಯೇಂದ್ರಿಯ ಸಂಯೋಗವೇದನಾದಿ ಗಳು) - ಈ ರೂಪದ ಸಂಸಾರವು ಪ್ರತ್ಯಕ್ಷವಾಗಿರುತ್ತದೆ ; ಮತ್ತು (ಎರಡನೆಯದಾಗಿ) ಜಗತ್ತು ಬಗೆಬಗೆಯಾಗಿರುವದು ಕಂಡುಬರುವದರಿಂದ ಧರ್ಮಾಧರ್ಮದಿಂದಾಗುವ ಸಂಸಾರವನ್ನು ಅನುಮಾನದಿಂದಲೂ (ನಿಶ್ಚಯಿಸಬಹುದಾಗಿದೆ).³ ಆತ್ಮನೂ ಈಶ್ವರನೂ ಒಬ್ಬನೇ ಎಂದರೆ ಇದು ಯಾವದೂ ಹೊಂದುವದಿಲ್ಲ.

(ಭಾಷ್ಯ)

೭೫೯. ನ | ಜ್ಞಾನಾಜ್ಞಾನಯೋರನ್ಯತ್ವೇನ ಉಪಪತ್ತೇಃ | “ದೂರಮೇತೇ ವಿಪರೀತೇ ವಿಷೂಚೇ ಅವಿದ್ಯಾ ಯಾ ಚ ವಿದ್ಯೇತಿ ಜ್ಞಾತಾ” (ಕ. ೧-೨-೪) | ತಥಾ

1. ಇದರ ಮುಂದೆ ‘ಇತಿ’ ಎಂದು ಹೆಚ್ಚಾಗಿ ಮ||

2. ಈಶ್ವರನು ಸಂಸಾರಿ ಎಂದರೆ ಅವನನ್ನು ಸಂಸಾರದಿಂದ ಬಿಡುಗಡೆಮಾಡುವವರು ಯಾರೂ ಇರುವದಿಲ್ಲ ; ಸಂಸಾರವಿಲ್ಲವಾದರೆ ಸಂಸಾರಕ್ಕೆ ಕಾರಣವನ್ನೂ ಅದನ್ನು ಕಳೆದುಕೊಳ್ಳುವದಕ್ಕೆ ಉಪಾಯವನ್ನೂ ಹೇಳುವ ಶಾಸ್ತ್ರವು ವ್ಯರ್ಥವಾಗುವದು.

3. ಮನುಷ್ಯಾದಿಯಾಗಿ ಸ್ಥಾವರಾಂತಪ್ರಾಣಿಗಳಲ್ಲಿ ಸುಖದುಃಖಗಳು ತಾರತಮ್ಯದಿಂದ ಇರುವದು ಕಂಡುಬರುತ್ತದೆ ; ಮನುಷ್ಯಾದಿಬ್ರಹ್ಮಾಂತವಾಗಿರುವವರಲ್ಲಿಯೂ ಈ ತಾರತಮ್ಯ ವುಂಟೆಂದು ಶಾಸ್ತ್ರಪ್ರಸಿದ್ಧವಾಗಿದೆ. ಆದ್ದರಿಂದ ಸುಖವು ಹೆಚ್ಚುತ್ತಾ ಹೋಗುವದಕ್ಕೆ ಧರ್ಮವೂ ದುಃಖವು ಹೆಚ್ಚುತ್ತಾ ಹೋಗಿರುವದಕ್ಕೆ ಅಧರ್ಮವೂ ಕಾರಣವೆಂದು ಅನುಮಾನಮಾಡಬಹುದು ಎಂದು ಭಾವ. ಧರ್ಮಾಧರ್ಮಗಳು ಪ್ರತ್ಯಕ್ಷವಲ್ಲ. ಸೂ. ಭಾ. ೧-೧-೪, (ಭಾ. ಭಾ. ೪೨) ೧-೨-೨೦, (ಭಾ. ಭಾ. ೨೯೪) ಇವನ್ನು ನೋಡಿ.

ಚ¹ ತಯೋಃ ವಿದ್ಯಾವಿದ್ಯಯೋಃ² ಫಲಭೇದೋಽಪಿ ವಿರುದ್ಧೋ ನಿರ್ದಿಷ್ಟಃ,
 “ಶ್ರೇಯಶ್ಚ ಪ್ರೇಯಶ್ಚ” (ಕ. ೧-೨-೨) ಇತಿ | ವಿದ್ಯಾವಿಷಯಃ ಶ್ರೇಯಃ,
 ಪ್ರೇಯಸ್ತು ಅವಿದ್ಯಾಕಾರ್ಯಮ್ ಇತಿ | ತಥಾ ಚ ವ್ಯಾಸಃ - “ದ್ವಾವಿಮಾವಥ
 ಪನ್ನಾನೌ” (ಮೋ.ಧ. ೨೪೧-೬) ಇತ್ಯಾದಿ | “ಇಮೌ ದ್ವಾವೇವ ಪನ್ನಾನೌ”
 ಇತ್ಯಾದಿ ಚ (?)³ | ಇಹ ಚ ದ್ವೇ ನಿಷ್ಠೇ ಉಕ್ತೇ | ಅವಿದ್ಯಾ ಚ ಸಹ⁴ ಕಾರ್ಯೇಣ
 ವಿದ್ಯಯಾ⁵ ಹಾತವ್ಯಾ ಇತಿ ಶ್ರುತಿಸ್ತೃತಿನ್ಯಾಯೇಭ್ಯೋಽವಗಮ್ಯತೇ | ಶ್ರುತಯ
 ಸ್ತಾವತ್ - “ಇಹ ಚೇದವೇದೀದಥ ಸತ್ಯಮಸ್ತಿ ನ ಚೇದಿಹಾವೇದೀನ್ಮಹತೀ ವಿನಷ್ಟಿಃ”
 (ಕೇ. ೨-೫), “ತಮೇವಂ ವಿದ್ವಾನಮೃತ ಇಹ ಭವತಿ, ನಾನ್ಯಃ ಪನ್ನಾ
 ವಿದ್ಯತೇಽಯನಾಯ” (ತೈ.ಆ. ೩-೧೩), “ವಿದ್ವಾನ್ನ ಬಿಭೇತಿ ಕುತಶ್ಚನ” (ತೈ. ೨-
 ೪) | ಅವಿದುಷಸ್ತು “ಅಥ ತಸ್ಯ ಭಯಂ ಭವತಿ” (ತೈ. ೨-೨),
 “ಅವಿದ್ಯಾಯಾಮನ್ತರೇ ವರ್ತಮಾನಾಃ” (ಕ. ೧-೨-೫)⁶, “ಅನ್ಯೋಽಸಾವನ್ಯೋಽ
 ಹಮಸ್ಮೀತಿ ನ ಸ ವೇದ ಯಥಾ ಪಶುರೇವಂ ಸ ದೇವಾನಾಮ್” (ಬೃ. ೧-೪-೧೦),
 ಆತ್ಮವಿದ್ ಯಃ⁷ “ಸ ಇದಂ ಸರ್ವಂ ಭವತಿ” (ಬೃ. ೧-೪-೧೦), “ಯದಾ
 ಚರ್ಮವತ್” (ಶ್ವೇ. ೬-೨೦) ಇತ್ಯಾದ್ಯಾಃ ಸಹಸ್ರಶಃ | ಸ್ತೃತಯಶ್ಚ -
 “ಅಜ್ಞಾನೇನಾವೃತಂ ಜ್ಞಾನಂ ತೇನ ಮುಹ್ಯಂತಿ ಜನ್ತವಃ” (೫-೧೫), “ಇಹೈವ
 ತೈರ್ಜಿತಃ ಸರ್ಗೋ ಯೇಷಾಂ ಸಾಮ್ಯೇ ಸ್ಥಿತಂ ಮನಃ” (೫-೧೯), “ಸಮಂ ಪಶ್ಯನ್
 ಹಿ ಸರ್ವತ್ರ” (೧೩-೨೮) - ಇತ್ಯಾದ್ಯಾಃ | ನ್ಯಾಯತಶ್ಚ, “ಸರ್ಪಾನ್ ಕುಶಾಗ್ರಾಣಿ
 ತಥೋದಪಾನಂ ಜ್ಞಾತ್ವಾ ಮನುಷ್ಯಾಃ ಪರಿವರ್ಜಯಂತಿ | ಅಜ್ಞಾನತಸ್ತತ್ರ ಪತಂತಿ
 ಕೇಚಿಜ್ಞಾನೇ ಫಲಂ ಪಶ್ಯ ಯಥಾ ವಿಶಿಷ್ಟಮ್” (ಮೋ.ಧ. ೨೦೧-೧೨) | ತಥಾ
 ಚ ದೇಹಾದಿಷು ಆತ್ಮಬುದ್ಧಿಃ ಅವಿದ್ವಾನ್ ರಾಗದ್ವೇಷಾದಿಪ್ರಯುಕ್ತಃ,⁸ ಧರ್ಮಾ

1. ಮ|| ಮೈ|| ಗಳಲ್ಲಿಲ್ಲ.

2. ‘ವಿದ್ಯಾವಿದ್ಯಾವಿಷಯಯೋಃ’ ಅ|| ನಿ|| ಗು|| ವಾ||

3. ಇದು ಎಲ್ಲಿಯ ವಾಕ್ಯವೆಂಬುದು ತಿಳಿಯಲಿಲ್ಲ.

4. ‘ಕಾರ್ಯೇಣ ಸಹ’ ಮ|| ಮೈ||

5. ಮ|| ಮೈ|| ಗಳಲ್ಲಿಲ್ಲ.

6. ಮ|| ಪಾಠದಲ್ಲಿ ‘ಬ್ರಹ್ಮವಿದ್ ಬ್ರಹ್ಮೈವ ಭವತಿ’ ಎಂಬುದು ಇಲ್ಲ ; ಅದು ಇಲ್ಲಿಗೆ
 ಬೇಕೂ ಇಲ್ಲ.

7. ‘ಆತ್ಮವಿದ್ಯಸ್ಯ’ ನಿ||, ‘ಅನಾತ್ಮವಿದ್ಯಸ್ಯ’ ಮ|| ಎಂಬ ಎರಡು ಪಾಠಗಳಿಗಿಂತಲೂ
 ಇದು ಮೇಲು.

8. ‘ಆಕಾಶಮ್’ ಎಂದು ಹೆಚ್ಚಾಗಿ ಮ||

ಧರ್ಮಾನುಷ್ಠಾನಕೃತ್ ಜಾಯತೇ ಮ್ರಿಯತೇ ಚ ಇತ್ಯವಗಮ್ಯತೇ | ದೇಹಾದಿ
ವ್ಯತಿರಿಕ್ತಾತ್ಮದರ್ಶಿನಃ ರಾಗದ್ವೇಷಾದಿಪ್ರಹಾಣಾತ್¹ ತದಪೇಕ್ಷಧರ್ಮಧರ್ಮಪ್ರವೃ
ತ್ತಪಶಮಾತ್ ಮುಚ್ಯಂತೇ ಇತಿ ನ ಕೇನಚಿತ್ ಪ್ರತ್ಯಾಖ್ಯಾತುಂ ಶಕ್ಯಂ ನ್ಯಾಯತಃ |
ತತ್ರ ಏವಂ ಸತಿ ಕ್ಷೇತ್ರಜ್ಞಸ್ಯ ಈಶ್ವರಸ್ಯೈವ ಸತಃ ಅವಿದ್ಯಾಕೃತೋಪಾಧಿಭೇದತಃ
ಸಂಸಾರಿತ್ವಮಿವ² ಭವತಿ ಯಥಾ ದೇಹಾದ್ಯಾತ್ಮತ್ವಮಾತ್ಮನಃ | ಸರ್ವಜನ್ಮಾನಾಂ ಹಿ
ಪ್ರಸಿದ್ಧಃ ದೇಹಾದಿಷು ಅನಾತ್ಮಸು ಆತ್ಮಭಾವಃ ನಿಶ್ಚಿತಃ ಅವಿದ್ಯಾಕೃತಃ | ಯಥಾ
ಸ್ಥಾಣೌ ಪುರುಷನಿಶ್ಚಯಃ | ನ ಚ ಏತಾವತಾ ಪುರುಷಧರ್ಮಃ ಸ್ಥಾಣೋರ್ಭವತಿ ಸ್ಥಾಣು
ಧರ್ಮೋ ವಾ ಪುರುಷಸ್ಯ | ತಥಾ ನ ಚೈತನ್ಯಧರ್ಮೋ ದೇಹಸ್ಯ ದೇಹಧರ್ಮೋ
ವಾ ಚೈತನ್ಯಸ್ಯ³ | ಸುಖದುಃಖಮೋಹಾತ್ಮಕತ್ವಾದಿಃ ಆತ್ಮನೋ ನ ಯುಕ್ತಃ
ಅವಿದ್ಯಾಕೃತತ್ವಾವಿಶೇಷಾತ್ ಜರಾಮೃತ್ಯುವತ್ ||

(ಭಾಷ್ಯಾರ್ಥ)

(ಪರಿಹಾರ): ಹಾಗಲ್ಲ. ಏಕೆಂದರೆ ಜ್ಞಾನಾಜ್ಞಾನಗಳು ಬೇರೆಬೇರೆಯಾಗಿರು-
ವದರಿಂದ (ಇದೆಲ್ಲವೂ) ಹೊಂದುತ್ತದೆ. “ಅವಿದ್ಯೆಯೆಂದು (ಯಾವದು ಪ್ರಸಿದ್ಧ-
ವಾಗಿರುವದೋ) ವಿದ್ಯೆ ಎಂದು ಯಾವದು ಪ್ರಸಿದ್ಧವಾಗಿರುವದೋ ಇವೆರಡೂ
(ಒಂದಕ್ಕೊಂದು) ದೂರವಾಗಿ, ವಿರುದ್ಧವಾಗಿರುವವು, ಬೇರೆಬೇರೆ ಕಡೆಗೆ
ಹೋಗುವವಾಗಿರುವವು” (ಕ. ೧-೨-೪), ಆದ್ದರಿಂದಲೇ ವಿದ್ಯೆ, ಅವಿದ್ಯೆ -
ಇವುಗಳಿಗೆ “ಶ್ರೇಯಶ್ಚ, ಪ್ರೇಯಶ್ಚ” (ಕ. ೧-೨-೨) ಎಂದು, ಶ್ರೇಯಸ್ಸು ವಿದ್ಯೆಗೆ
ವಿಷಯವಾದದ್ದು, ಪ್ರೇಯಸ್ಸು ಮಾತ್ರ ಅವಿದ್ಯೆಯ ಕಾರ್ಯವು ಎಂದು ಬೇರೆಬೇರೆಯ
(ಒಂದಕ್ಕೊಂದು) ವಿರುದ್ಧವಾದ ಫಲವನ್ನೇ (ಶಾಸ್ತ್ರದಲ್ಲಿ) ತಿಳಿಸಿಕೊಟ್ಟಿರುತ್ತದೆ.
ಆದ್ದರಿಂದಲೇ ವ್ಯಾಸರು “ಇನ್ನು ಈ ಎರಡು ಹಾದಿಗಳುಂಟು”, “ಇವೆರಡೇ
ಹಾದಿಗಳು” (?) ಎಂದು ಮುಂತಾಗಿ (ಹೇಳಿರುತ್ತಾರೆ). ಇಲ್ಲಿಯೂ ಎರಡು
ನಿಷ್ಕೆಗಳನ್ನು⁴ ಹೇಳಿರುತ್ತದೆ, ಮತ್ತು ಅವಿದ್ಯೆ ಯನ್ನು ಅದರ ಕಾರ್ಯದೊಡನೆ

1. “ರಾಗದ್ವೇಷಾದಿಪ್ರಹಾಣಾಪೇಕ್ಷಧರ್ಮಧರ್ಮ...” ಎಂದು ಸಮಸ್ತಪದವಾಗಿ ಅ||
ನಿ|| ಗು|| ವಾ|| ; “ಪೇಕ್ಷಾಧರ್ಮ...” ಮ||

2. ‘ಅವಿದ್ಯಾಕೃತಂ ಸಂಸಾರಿತ್ವಂ’ ಮ||

3. “ಚೈತನ್ಯಂ ದೇಹಸ್ಯ...” ನಿ|| ಮೈ ; ಚೈತನ್ಯಂ ಧರ್ಮೋ ದೇಹಸ್ಯ...” ಮ||,
“ಚೈತನ್ಯಧರ್ಮೋ ದೇಹಸ್ಯ” ಗು||

4. ಜ್ಞಾನಯೋಗ, ಕರ್ಮಯೋಗ - ಎಂದು ಜ್ಞಾನಾಜ್ಞಾನಗಳ ಅಪೇಕ್ಷೆಯಿಂದ ಎರಡು
ನಿಷ್ಕೆಗಳನ್ನು.

ವಿದ್ಯೆಯಿಂದ ನಾಶಪಡಿಸಿಕೊಳ್ಳಬೇಕೆಂದು ಶ್ರುತಿ ಸ್ಮೃತಿನ್ಯಾಯಗಳಿಂದ ಗೊತ್ತಾಗುತ್ತದೆ. ಹೇಗೆಂದರೆ ಮೊದಲನೆಯದಾಗಿ ಶ್ರುತಿಗಳು (ಹೀಗಿವೆ) : “ಇಲ್ಲಿಯೇ ಅರಿತುಕೊಂಡನಾದರೆ, ಆಗ ಸತ್ಯವಾಗಿ ಉಂಟು ; ಇಲ್ಲಿ ಅರಿಯಲಿಲ್ಲವಾದರೆ ದೊಡ್ಡ ನಷ್ಟವು” (ಕೇ. ೨-೫), ‘ಆತನನ್ನು ಹೀಗೆಂದು ಅರಿತುಕೊಂಡವನು ಇಲ್ಲಿಯೇ ಅಮೃತನಾಗುವನು ; (ಆತನನ್ನು) ಪಡೆಯುವದಕ್ಕೆ ಮತ್ತೊಂದು ಹಾದಿಯಿಲ್ಲ” (ಪು. ಸೂ.), “(ಬ್ರಹ್ಮದ ಆನಂದವನ್ನು) ಅರಿತು ಕೊಂಡವನು ಏತಕ್ಕೂ ಹೆದರನು” (ತೈ. ೨-೪), ಅಜ್ಞಾನಿಯ (ವಿಷಯದಲ್ಲಿ)ಯೋ ಎಂದರೆ “ಆಗ ಅವನಿಗೆ ಹೆದರಿಕೆಯುಂಟಾಗುವದು” (ತೈ. ೨-೭), “ಅವಿದ್ಯೆಯ ನಡುವೆ ಇರುವವರಾಗಿ....” (ಕ. ೧-೨-೫, ಮುಂ. ೧-೨-೯), “ಈ (ದೇವತೆ) ಬೇರೆ, ನಾನು ಬೇರೆಯಾಗಿರುವೆನು ಎಂದು (ಯಾವನು ತಿಳಿಯುವನೋ) ಅವನು ಅರಿಯನು, ಅವನು ದೇವತೆಗಳಿಗೆ ಪಶುವಿನಂತೆ ಇರುವನು” (ಬೃ. ೧-೪-೧೦), ಯಾವನು ಆತ್ಮನನ್ನು ಅರಿತುಕೊಂಡಿರುವನೋ “ಅವನು ಇದೆಲ್ಲವೂ ಆಗುವನು” (ಬೃ. ೧-೪-೧೦). “ಯಾವಾಗ ತೊಗಲಿನಂತೆ (ಆಕಾಶವನ್ನು ಸುರಳಿಯಾಗಿ ಸುತ್ತಬಲ್ಲವರಾಗುವರೋ ಆಗ ದೇವನನ್ನು ಅರಿಯದೆ ದುಃಖದ ಕೊನೆಯಾಗುವದು”) (ಶ್ವೇ. ೬-೨೦) - ಇವೇ ಮುಂತಾದ ಸಾವಿರಾರು (ಶ್ರುತಿಗಳಿವೆ)¹, ಜ್ಞಾನವು ಅಜ್ಞಾನದಿಂದ ಮುಚ್ಚಲ್ಪಟ್ಟಿರುತ್ತದೆ ; ಆದ್ದರಿಂದ ಜೀವರು ಮೋಹಗೊಳ್ಳುವರು” (೫-೧೫), “ಯಾರ ಮನಸ್ಸು ಸಾಮ್ಯದಲ್ಲಿ ನಿಂತಿರುವದೋ ಅವರಿಂದ ಜನ್ಮವು ಇಲ್ಲಿಯೇ ಜಿತವಾಗಿರುತ್ತದೆ” (ಗೀ. ೫-೧೯), “ಎಲ್ಲೆಲ್ಲಿಯೂ ಸಮವಾಗಿರುವ (ಈಶ್ವರನನ್ನು) ಕಾಣುವಾತನು (.... ಪರಗತಿಯನ್ನು ಹೊಂದುವನು ೧೩-೨೮)²” - ಮುಂತಾದ ಸ್ಮೃತಿಗಳೂ (ಉಂಟು). ನ್ಯಾಯದಿಂದಲೂ (ಇದು ಸಿದ್ಧವಾಗುತ್ತದೆ). “ಹಾವುಗಳನ್ನೂ ದರ್ಭೆಯ ತುದಿಗಳನ್ನೂ ನೀರಿನ ಕುಂಟೆಯನ್ನೂ ಅರಿತುಕೊಂಡ ಜನರು (ಅವನ್ನು) ಬಿಟ್ಟು (ಆತ್ಮಹೋಗು)ವರು ; ಕೆಲವರು ಅಜ್ಞಾನದಿಂದ ಅವುಗಳಲ್ಲಿ ಬೀಳುವರು. ಜ್ಞಾನದಲ್ಲಿ ಅಸಾಧಾರಣ ಫಲವಿರುವದೆಂಬುದು

1. ಜ್ಞಾನದಿಂದ ಅಜ್ಞಾನವನ್ನು ಕಳೆದುಕೊಳ್ಳುವದರಿಂದಲೇ ಪರಮಪುರುಷಾರ್ಥವು ದೊರಕುವದೆಂದು ಈ ಶ್ರುತಿಯಲ್ಲಿದೆ. ಆದ್ದರಿಂದ ಪೂರ್ವಪಕ್ಷಿಯು ಹೇಳಿದ ಸಂಸಾರಿತ್ವವೇ ಮುಂತಾದವು ಅವಿದ್ಯಾದೃಷ್ಟಿಗೆ ತೋರುವವೆಂದು ಕಲ್ಪಿಸಬೇಕು ಎಂದು ಭಾವ.

2. ಈಶ್ವರನೊಬ್ಬನೇ ಎಲ್ಲರಿಗೂ ನಿಜವಾದ ಆತ್ಮನೆಂದು ಈ ವಚನದಲ್ಲಿದೆ.

3. ಜ್ಞಾನದಿಂದ ಅಜ್ಞಾನವೂ ಅದರ ಕಾರ್ಯವೂ ನಾಶವಾಗುವದೆಂಬುದಕ್ಕೆ ಯುಕ್ತಿಯಿದು.

ಹೇಗೆಂಬುದನ್ನು (ಇದರಿಂದ) ಕಂಡುಕೊಳ್ಳೋ¹ (ಮೋ.ಧ. ೨೦೧-೧೭). ಆದ್ದರಿಂದಲೇ ದೇಹವೇ ಮುಂತಾದವುಗಳಲ್ಲಿ (ಅವು) ತಾನೆಂಬ ಬುದ್ಧಿಯುಳ್ಳ ಅವಿವೇಕಿಯು ರಾಗದ್ವೇಷಾದಿಗಳಿಂದ¹ ಪ್ರೇರಿತನಾಗಿ ಧರ್ಮಾಧರ್ಮಗಳನ್ನು ಮಾಡಿ ಹುಟ್ಟುತ್ತಲೂ ಸಾಯುತ್ತಲೂ ಇರುವನೆಂದು ಗೊತ್ತಾಗಿರುತ್ತದೆ. ದೇಹಾದಿಗಳಿಂದ ಆತ್ಮನು ಬೇರೆಯೆಂದು ಕಂಡುಕೊಂಡವರು ರಾಗದ್ವೇಷಾದಿಗಳನ್ನು ಬಿಟ್ಟುಬಿಡುವದರಿಂದ ಅವುಗಳನ್ನವಲಂಬಿಸಿರುವ ಧರ್ಮಾಧರ್ಮಗಳಲ್ಲಿ ತೊಡಗುವದು ನಿಂತುಹೋಗಲಾಗಿ ಮುಕ್ತರಾಗುತ್ತಾರೆ ಎಂಬುದನ್ನು ಯುಕ್ತಿಯಿಂದ ಅಲ್ಲಗಳೆಯುವದು ಯಾವನೊಬ್ಬನಿಂದಲೂ ಆಗುವಹಾಗಿಲ್ಲ.

ಇದು ಹೀಗಿರುವಲ್ಲಿ ಈಶ್ವರನೇ ಆಗಿರುವ ಕ್ಷೇತ್ರಜ್ಞನಿಗೆ ಅವಿದ್ಯಾಕೃತವಾದ ಉಪಾಧಿವಿಶೇಷದಿಂದ ಸಂಸಾರಿತ್ವ(ವಿರು)ವಂತೆ ಆಗಿರುತ್ತದೆ. ದೇಹವೇ ಮುಂತಾದವೇ ತಾನೆಂದು ಆತ್ಮನನ್ನು ತಿಳಿಯುವಂತೆಯೇ ಇದು.² ಹೇಗೆಂದರೆ ಎಲ್ಲಾ ಜೀವರುಗಳಿಗೂ ದೇಹವೇ ಮುಂತಾದ ಅನಾತ್ಮಗಳಲ್ಲಿ ತಾನೆಂಬ ಭಾವವು, ಮೋಟುಮರಗಳಲ್ಲಿ (ಇದು) ಪುರುಷನೆಂಬ ನಿಶ್ಚಯವು ಹೇಗೆ (ಆಗುವದೋ ಹಾಗೆಯೇ) ಅವಿದ್ಯೆಯಿಂದ ನಿಶ್ಚಿತ(ರೂಪದಿಂದ ಆಗುತ್ತದೆ) ಎಂಬುದು ಪ್ರಸಿದ್ಧವಾಗಿರುತ್ತದೆ. (ದೃಷ್ಟಾಂತದಲ್ಲಿ) ಇಷ್ಟುಮಾತ್ರದಿಂದ ಮನುಷ್ಯನ ಧರ್ಮವು ಮೋಟುಮರದ್ದಾಗುವದಿಲ್ಲ, ಮೋಟುಮರದ ಧರ್ಮವು ಮನುಷ್ಯನದೆಂದೂ ಆಗುವದಿಲ್ಲ. ಇದರಂತೆಯೇ ಚೈತನ್ಯದ ಧರ್ಮವು ದೇಹದ್ದಲ್ಲ, ದೇಹಧರ್ಮವಾದರೂ ಚೈತನ್ಯದ್ದು (ಆಗುವಂತಿಲ್ಲ). ಆದ್ದರಿಂದ ಸುಖ, ದುಃಖ, ಮೌಢ್ಯ - ಮುಂತಾದವುಗಳು ಮುಪ್ಪುಸಾವುಗಳಂತೆಯೇ ಅವಿದ್ಯೆಯಿಂದ ಕಲ್ಪಿತವಾಗಿರುವದರಿಂದ ಆತ್ಮನ (ಧರ್ಮಗಳು ಎಂಬುದು) ಯುಕ್ತವಾಗುವದಿಲ್ಲ.³

1. ಅಜ್ಞಾನ, ರಾಗ, ದ್ವೇಷ, ಪ್ರವೃತ್ತಿ, ಜನನಮರಣ - ಇವು ಒಂದರಿಂದೊಂದಾಗುವವೆಂದು ವೇದಾಂತಿಗಳಲ್ಲದವರೂ ಒಪ್ಪಿರುತ್ತಾರೆ ; ಉದಾಹರಣೆಗೆ ನ್ಯಾ. ಸೂ. ೧-೧-೨ ನ್ನು ನೋಡಿ.

2. ಆತ್ಮನು ದೇಹಾದಿಗಳಿಗಿಂತ ಭಿನ್ನನಾದರೂ ತಪ್ಪುತಿಳಿವಳಿಕೆಯಿಂದ ದೇಹಾದಿಗಳ ಸ್ವರೂಪವೇ ತಾನೆಂದು ಭಾವಿಸಿಕೊಳ್ಳುತ್ತಾನೆ ಎಂದು ತಾರ್ಕಿಕರೂ ಒಪ್ಪುತ್ತಾರೆ. ಕರ್ತೃತ್ವ ಭೋಕ್ತೃತ್ವವೂ ಇದರಂತೆಯೇ ಅವಿದ್ಯಕವೆಂದು ತಿಳಿಯುವದರಲ್ಲಿ ದೋಷವೇನೂ ಇಲ್ಲ ಎಂದು ಭಾವ. ಛಾಂ. ಭಾ. ೬-೧೬-೩, (ಭಾ. ಭಾ. ೫೪೧) ನೋಡಿ.

3. ಮುಪ್ಪುಸಾವುಗಳು ದೇಹಧರ್ಮಗಳಾದ್ದರಿಂದ ಅವು ನಿಜವಾಗಿ ಆತ್ಮನಿಗೆ ಆಗುವದಿಲ್ಲ ; ಇದರಂತೆಯೇ ಸುಖದುಃಖಾದಿಗಳು ಜ್ಞೇಯವಾದ ಅಂತಃಕರಣದ ಧರ್ಮಗಳಾದ್ದರಿಂದ ಆತ್ಮನಿಗೆ ಸೇರಿದವಲ್ಲ ಎಂದರ್ಥ. ಇದನ್ನು ಮುಂದೆ ಸ್ಪಷ್ಟಪಡಿಸಲಾಗುವದು.

ಜ್ಞೇಯಜ್ಞಾತ್ಯಗಳಿಗೂ ಪರಸ್ಪರಾಧ್ಯಾಸವಾಗಬಹುದು

(ಭಾಷ್ಯ)

೭೬೦. ನ | ಅತುಲ್ಯತ್ವಾತ್ - ಇತಿ ಚೇತ್ | ಸ್ಥಾನುಪುರುಷೌ ಜ್ಞೇಯಾವೇವಸನ್ತಾ ಜ್ಞಾತ್ರಾ¹ ಅನೋನ್ಯಸ್ಮಿನ್ ಅಧ್ಯಸ್ತೌ ಅವಿದ್ಯಯಾ ; ದೇಹಾತ್ಮನೋಸ್ತು ಜ್ಞೇಯಜ್ಞಾತ್ರೋರೇವ ಇತರೇತರಾಧ್ಯಾಸಃ ಇತಿ ನ ಸಮೋ ದೃಷ್ಟಾಂತಃ | ಅತಃ² ದೇಹಧರ್ಮಃ ಜ್ಞೇಯೋಽಪಿ ಜ್ಞಾತುಃ ಆತ್ಮನಃ ಭವತಿ ಇತಿ ಚೇತ್ | ನ | ಅಚೈತನ್ಯಾದಿಪ್ರಸಜ್ಞಾತ್ | ಯದಿ ಹಿ ಜ್ಞೇಯಸ್ಯ ದೇಹಾದೇಃ ಕ್ಷೇತ್ರಸ್ಯ ಧರ್ಮಾಃ ಸುಖದುಃಖಮೋಹೇಚ್ಛಾದಯಃ³ ಜ್ಞಾತುಃ ಭವಂತಿ, ತರ್ಹಿ⁴ ಜ್ಞೇಯಸ್ಯ ಕ್ಷೇತ್ರಸ್ಯ ಧರ್ಮಾಃ ಕೇಚನ್⁵ ಆತ್ಮನಃ ಭವಂತಿ, ಅವಿದ್ಯಾಧ್ಯಾರೋಪಿತಾಃ ಜರಾ ಮರಣಾದಯಸ್ತು ನ ಭವಂತಿ ಇತಿ ವಿಶೇಷಹೇತುಃ ವಕ್ತವ್ಯಃ⁶ | ನ ಭವಂತಿ ಇತಿ ಅಸ್ತಿ ಅನುಮಾನಮ್ | ಅವಿದ್ಯಾಧ್ಯಾರೋಪಿತತ್ವಾತ್, ಜರಾಮರಣಾದಿವತ್⁷ ಇತಿ | ಹೇಯತ್ವಾತ್ ಉಪಾದೇಯತ್ವಾಚ್ಚ ಇತ್ಯಾದಿ | ತತ್ರ ಏವಂ ಸತಿ ಕರ್ತೃತ್ವಭೋಕ್ತೃತ್ವ-ಲಕ್ಷಣಃ ಸಂಸಾರಃ ಜ್ಞೇಯಸ್ಥಃ ಜ್ಞಾತರಿ ಅವಿದ್ಯಯಾ ಅಧ್ಯಾರೋಪಿತಃ⁸ ಇತಿ ನ ತೇನ ಜ್ಞಾತುಃ ಕಿಂಚಿತ್ ದುಷ್ಯತಿ⁹ | ಯಥಾ ಬಾಲೈಃ ಅಧ್ಯಾರೋಪಿತೇನ ಆಕಾಶಸ್ಯ ತಲಮಲವತ್ತ್ವಾದಿನಾ¹⁰ || ಏವಂ ಚ ಸತಿ ಸರ್ವಕ್ಷೇತ್ರೇಷ್ಟಪಿ ಸತೋ ಭಗವತಃ ಕ್ಷೇತ್ರಜ್ಞಸ್ಯ ಈಶ್ವರಸ್ಯ ಸಂಸಾರಿತ್ವಗನ್ನಮಾತ್ರಮಪಿ ನ ಅಶಬ್ದಮ್¹¹ | ನ ಹಿ ಕ್ವಚಿದಪಿ ಲೋಕೇ ಅವಿದ್ಯಾಧ್ಯಸ್ತೇನ ಧರ್ಮೇಣ ಕಸ್ಯಚಿತ್ ಉಪಕಾರಃ ಅಪಕಾರೋ ವಾ ದೃಷ್ಟಃ | ಯತ್ತು ಉಕ್ತಂ ನ ಸಮೋ ದೃಷ್ಟಾಂತಃ ಇತಿ | ತತ್ ಅಸತ್ | ಕಥಮ್ ?

1. 'ಹಿ' ಎಂದು ಹೆಚ್ಚಾಗಿ ಮ|| ಮೈ||

2. ನಿ|| ಪಾಠದಲ್ಲಿಲ್ಲ.

3. 'ಮೋಹೇಚ್ಛಾದ್ವೇಷಾದಯಃ' ಮ|| ಮೈ||

4. 'ತದಾ' ಮೈ||

5. 'ಕೇಚಿತ್' ಮ|| ಮೈ||

6. 'ವಾಚ್ಯಃ' ನಿ||

7. 'ಜರಾದಿವತ್' ನಿ|| ಆ||

8. 'ಅವಿದ್ಯಾಧ್ಯಾರೋಪಿತಃ' ಮ||

9. "ನಾನೇನ ಕಿಂಚಿತ್ ಉದೇಷ್ಯತಿ" ಮ||; "ನಾನೇನ.....ದುಷ್ಯತಿ" ಮೈ||

10. 'ತಲಮಲಿನತ್ವಾದಿನಾ' ಮ|| ಮೈ||

11. 'ನ ಶಕ್ಯಂ ವಕ್ತುಮ್' ಮ||

ಅವಿದ್ಯಾಧ್ಯಾಸಮಾತ್ರಂ ಹಿ ದೃಷ್ಟಾಂತದಾಷ್ಟಾರ್ನ್ತಿಕಯೋಃ ಸಾಧರ್ಮ್ಯಂ
ವಿವಕ್ಷಿತಮ್ | ತತ್ ನ ವ್ಯಭಿಚರತಿ | ಯತ್ತು ಜ್ಞಾತರಿ ವ್ಯಭಿಚರತಿ ಇತಿ ಮನ್ಯಸೇ,
ತಸ್ಯಾಪಿ ಅನೈಕಾನ್ತಿಕತ್ವಂ ದರ್ಶಿತಂ ಜರಾದಿಭಿಃ ||

(ಭಾಷ್ಯಾರ್ಥ)

(ಆಕ್ಷೇಪ) :- ಇದು ಸರಿಯಲ್ಲ. ಏಕೆಂದರೆ (ಇವೆರಡೂ ಒಂದಕ್ಕೊಂದು) ಸಮಾನವಾಗಿರುವದಿಲ್ಲ. (ಹೇಗೆಂದರೆ) ಮೋಟುಮರ, ಮನುಷ್ಯ - (ಇವೆರಡೂ) ಜ್ಞೇಯಗಳೇ ಆಗಿದ್ದು¹ ಜ್ಞಾತ್ಯವಿನಿಂದ ಒಂದರಲ್ಲಿ ಒಂದು ಅವಿದ್ಯೆಯಿಂದ ಆರೋಪ ಮಾಡಲ್ಪಟ್ಟಿರುತ್ತವೆ.² ಆದರೆ ದೇಹಾತ್ಮರೋ ಎಂದರೆ ಒಂದು ಜ್ಞೇಯ, (ಇನ್ನೊಂದು) ಜ್ಞಾತ್ಯ - (ಹೀಗಿದ್ದು) ಒಂದರಲ್ಲಿ ಒಂದು ಅಧ್ಯಾಸ(ವಾಗಿರುತ್ತವೆ). ಆದ್ದರಿಂದ (ನೀವು ಕೊಟ್ಟ) ದೃಷ್ಟಾಂತವು ಸಮನಾಗಲಿಲ್ಲ. ಆದ್ದರಿಂದ ದೇಹ ಧರ್ಮವು ಜ್ಞೇಯವಾದರೂ ಜ್ಞಾತ್ಯವಾದ ಆತ್ಮನಿಗೆ (ನಿಜವಾಗಿ) ಆಗಬಹುದಾಗಿದೆ.³

(ಪರಿಹಾರ) :- ಹಾಗಲ್ಲ. ಏಕೆಂದರೆ (ಆಗ ಆತ್ಮನಿಗೆ) ಅಚೇತನತ್ವವೇ ಮುಂತಾದವುಗಳು ಉಂಟಾಗಬೇಕಾದೀತು. ಜ್ಞೇಯವಾದ ದೇಹವೇ ಮುಂತಾದ ಕ್ಷೇತ್ರದ ಧರ್ಮಗಳಾದ ಸುಖ, ದುಃಖ, ಮೋಹ, ಇಚ್ಛೆ- ಮುಂತಾದವುಗಳು⁴ ಜ್ಞಾತ್ಯ(ವಾದ ಆತ್ಮ)ನಿಗೆ (ನಿಜವಾಗಿ) ಆಗುವದಾದರೆ ಆಗ ಜ್ಞೇಯವಾದ ಕ್ಷೇತ್ರದ ಧರ್ಮಗಳು ಕೆಲವು ಅವಿದ್ಯೆಯಿಂದ ಆರೋಪಿತವಾಗಿದ್ದರೂ ಆತ್ಮನಿಗೆ (ನಿಜವಾಗಿ) ಆಗುವವು, ಮುಪ್ಪು, ಸಾವು - ಮುಂತಾದವುಗಳು ಮಾತ್ರ (ಆತ್ಮಧರ್ಮ

1. ಜ್ಞೇಯಗಳಲ್ಲಿ ಒಂದನ್ನು ಒಂದರಲ್ಲಿ ಅಧ್ಯಾರೋಪಮಾಡಿದರೆ ಒಂದರ ಧರ್ಮವು ಇನ್ನೊಂದಕ್ಕೆ ನಿಜವಾಗಿ ಆಗದೆ ಇರಬಹುದು ; ಆದರೆ ದೇಹಾದಿಗಳ ಮೂಲಕ ಜ್ಞಾತ್ಯವಾದ ಆತ್ಮನಿಗೆ ಸುಖದುಃಖಾದಿಗಳು ನಿಜವಾಗಿ ಏಕೆ ಆಗಬಾರದು ? - ನನ್ನ ದೇಹಕ್ಕೆ ಆಗುವ ನೋವಿನಿಂದ ನನಗೆ ದುಃಖವುಂಟಾಗುವದು ಯುಕ್ತವಲ್ಲವೆ ? - ಎಂದು ಆಕ್ಷೇಪಕನ ಭಾವ.

2. ಅವಿದ್ಯೆ, ಅಜ್ಞಾನ, ತಪ್ಪುತಿಳಿವಳಿಕೆ - ಎಲ್ಲವೂ ಒಂದೇ ಅರ್ಥದ ಮಾತುಗಳು ; ಅಧ್ಯಾರೋಪ, ಅಧ್ಯಾಸ - ಎರಡೂ ಒಂದೇ ಅರ್ಥದ ಮಾತುಗಳು.

3. ಇಲ್ಲಿ ದೇಹಧರ್ಮವು ಎಂದರೆ ಸುಖದುಃಖಾದಿಗಳನ್ನು ತೆಗೆದುಕೊಳ್ಳಬೇಕು. ಆತ್ಮನಿಗೆ ಕರ್ತೃತ್ವಭೋಕ್ತೃತ್ವರೂಪವಾದ ಸಂಸಾರವು ನಿಜವಾಗಿದೆಯೆ, ಇಲ್ಲವೆ ? - ಎಂಬುದೇ ಪ್ರಕೃತಚರ್ಚೆಯ ವಿಷಯವು.

4. ಇಲ್ಲಿ ಹೇಳಿರುವೆಲ್ಲ ಅಂತಃಕರಣದ ಧರ್ಮಗಳು, ದೇಹದ ಧರ್ಮಗಳಲ್ಲ ; ಅವು ಜ್ಞೇಯವಾದ ಅಂತಃಕರಣದ ಧರ್ಮಗಳಾದರೂ ಆತ್ಮನಿಗೆ ನಿಜವಾಗಿ ಆಗುತ್ತವೆ ಎಂದು ಪೂರ್ವಪಕ್ಷಿ ಹೇಳಿರುತ್ತಾನೆ.

ಗಳಾ)ಗುವದಿಲ್ಲ¹ - ಎಂಬುದಕ್ಕೆ ವಿಶೇಷವಾದ ಹೇತುವನ್ನು ಹೇಳಬೇಕಾಗುವದು. ಆದರೆ (ಅವೂ) ಮುಪ್ಪು, ಸಾವು - ಮುಂತಾದವುಗಳಂತೆ ಅವಿದ್ಯೆಯಿಂದ ಆರೋಪಿತವಾಗಿರುವದರಿಂದಲೂ² ಬಿಡತಕ್ಕವುಗಳಾಗಿರುವದರಿಂದಲೂ ತೆಗೆದುಕೊಳ್ಳತಕ್ಕವಾಗಿರುವದರಿಂದಲೂ (ಆತ್ಮನ ಧರ್ಮಗಳು) ಆಗುವದಿಲ್ಲ - ಎಂದು ಮುಂತಾದ³ ಅನುಮಾನಪ್ರಮಾಣವಿದೆ.

ಇದು ಹೀಗಿರುವದರಿಂದ⁴ ಕರ್ತೃತ್ವಭೋಕ್ತೃತ್ವರೂಪವಾದ ಸಂಸಾರವು ಜ್ಞೇಯ ದಲ್ಲಿದ್ದು ಜ್ಞಾತೃವಿನಲ್ಲಿ ಅವಿದ್ಯೆಯಿಂದ ಹುಟ್ಟುಗಟ್ಟಿದ್ದಾದ್ದರಿಂದ ಹುಡುಗರು (ಆಕಾಶದಲ್ಲಿ) ಕಲ್ಪಿಸುವ ತಳವು ಕಪ್ಪಾಗಿರುವದೇ ಮುಂತಾದದ್ದರಿಂದ ಆಕಾಶಕ್ಕೆ ಹೇಗೆ (ಯಾವ ದೋಷವೂ ಉಂಟಾಗುವದಿಲ್ಲವೋ ಹಾಗೆ) - ಅದರಿಂದ ಜ್ಞಾತೃವಿಗೆ ಯಾವ ದೋಷವೂ ತಟ್ಟುವದಿಲ್ಲ. ಮತ್ತು ಹೀಗಿರುವಲ್ಲಿ⁵ ಎಲ್ಲಾ ಕ್ಷೇತ್ರಗಳಲ್ಲಿಯೂ ಇರುವ ಕ್ಷೇತ್ರಜ್ಞನಾಗಿರುವ ಭಗವಂತನಾದ ಈಶ್ವರನಿಗೆ ಸಂಸಾರಿತ್ವದ ವಾಸನೆಯುಕೂಡ (ಇರುವದೆಂದು) ಶಂಕಿಸುವಹಾಗಿಲ್ಲ. ಏಕೆಂದರೆ ಅವಿದ್ಯೆಯಿಂದ ಅಧ್ಯಸ್ತವಾಗಿರುವ ಧರ್ಮದಿಂದ ಯಾವದಕ್ಕೂ (ಯಾವ) ಉಪಕಾರವಾಗಲಿ ಅಪಕಾರವಾಗಲಿ ಆಗುವದು ಲೋಕದಲ್ಲಿ ಎಲ್ಲಿಯೂ ಕಂಡಿರುವದಿಲ್ಲ.⁶

(ನಾವು ಕೊಟ್ಟ) ದೃಷ್ಟಾಂತ ಸಮನಾಗಿಲ್ಲ ಎಂದು ಹೇಳಿದ್ದೆಯಲ್ಲ, ಅದು ಸರಿಯಲ್ಲ. ಏಕೆಂದರೆ ದೃಷ್ಟಾಂತಕ್ಕೂ ದಾಷ್ಟಾಂತಿಕಕ್ಕೂ ಅವಿದ್ಯೆಯಿಂದ ಅಧ್ಯಾಸಮಾಡಿರುವದೆಂಬುದೊಂದೇ ಹೋಲಿಕೆ ಎಂದು (ನಮ್ಮ) ಅಭಿಪ್ರಾಯವು. ಅದು ಬೇರ್ಪಡುವದಿಲ್ಲ. ಅದು ಜ್ಞಾತೃವಿನ ವಿಷಯದಲ್ಲಿ ಬೇರ್ಪಡುತ್ತದೆ ಎಂದು

-
1. ಮುಪ್ಪುಸಾವುಗಳು ಆತ್ಮನಿಗೆ ಇಲ್ಲವೆಂದು ಪೂರ್ವಪಕ್ಷಿ ಒಪ್ಪಿರುತ್ತಾನೆ.
 2. ಈ ಹೇತುವನ್ನು ಮುಪ್ಪುಸಾವುಗಳ ವಿಷಯಕ್ಕೆ ಪೂರ್ವಪಕ್ಷಿ ಒಪ್ಪಿರುತ್ತಾನೆ ; ಅಂತಃಕರಣಕ್ಕೆ ಅದು ಅನ್ವಯಿಸುತ್ತದೆ ಎಂದು ಸಿದ್ಧಾಂತಿ ಹೇಳುತ್ತಿದಾನೆ.
 3. ದೃಶ್ಯತ್ವವೇ ಮುಂತಾದ ಹೇತುಗಳಿಂದಲೂ ಎಂದು ಭಾವ.
 4. ಕ್ಷೇತ್ರದ ಧರ್ಮಗಳು ಕ್ಷೇತ್ರಜ್ಞನಿಗೆ ಆಗುವದೇ ಇಲ್ಲವೆಂಬುದಕ್ಕೆ ಪ್ರಮಾಣ ವಿರುವದರಿಂದ.
 5. ಜ್ಞೇಯಧರ್ಮವು ಜ್ಞಾತೃವಿನಲ್ಲಿ ಅಧ್ಯಸ್ತವಾದಮಾತ್ರದಿಂದ ಜ್ಞಾತೃವಿಗೆ ಯಾವ ದೋಷವೂ ಅಂಟುವದಿಲ್ಲವೆಂದು ಸಿದ್ಧವಾಗಿರುವಲ್ಲಿ ಎಂದರ್ಥ.
 6. ಅಧ್ಯಸ್ತವಾದ ತೋರಿಕೆಯ ಗುಣವಾಗಲಿ ದೋಷವಾಗಲಿ ಅಧಿಷ್ಠಾನವಾಗಿರುವ ವಸ್ತುವಿಗೆ ಸ್ವಲ್ಪವೂ ಅಂಟುವದಿಲ್ಲವೆಂಬುದನ್ನು ಸೂ.ಭಾ. ಅಧ್ಯಾಸವಿಚಾರದ ಉಪೋದ್ಘಾತ ದಲ್ಲಿಯೂ ಹೇಳಿದೆ.

(ನೀನು) ತಿಳಿದಿರುವೆಯಷ್ಟೆ. ಆದೂ (ಸರಿಯಾದ) ನಿಯಮವಲ್ಲ ಎಂಬುದನ್ನು ಮುಪ್ಪು ಮುಂತಾದ (ದೃಷ್ಟಾಂತ)ಗಳಿಂದ ತೋರಿಸಿಕೊಟ್ಟಿದ್ದಾಗಿದೆ.¹

ಅವಿದ್ಯೆಯು ಕರಣಧರ್ಮ, ಆತ್ಮಧರ್ಮವಲ್ಲ

(ಭಾಷ್ಯ)

೭೬೧. ಅವಿದ್ಯಾವತ್ತ್ವಾತ್ ಕ್ಷೇತ್ರಜ್ಞಸ್ಯ ಸಂಸಾರಿತ್ವಮ್ ಇತಿ ಚೇತ್ | ನ | ಅವಿದ್ಯಾಯಾಃ ತಾಮಸತ್ವಾತ್ | ತಾಮಸೋ ಹಿ ಪ್ರತ್ಯಯಃ ಅವರಣಾತ್ಮಕತ್ವಾತ್ ಅವಿದ್ಯಾ ವಿಪರೀತಗ್ರಾಹಕಃ, ಸಂಶಯೋಪಸ್ಥಾಪಕಃ,² ಅಗ್ರಹಣಾತ್ಮಕೋ ವಾ | ವಿವೇಕಪ್ರಕಾಶಭಾವೇ ತದಭಾವಾತ್ | ತಾಮಸೇ ಚ ಅವರಣಾತ್ಮಕೇ ತಿಮಿರಾದಿ ದೋಷೇ ಸತಿ ಅಗ್ರಹಣಾದೇಃ ಅವಿದ್ಯಾತ್ರಯಸ್ಯ ಉಪಲಬ್ಧೇಃ | ಅತ್ರ ಅಹ - ಏವಂ ತರ್ಹಿ ಜ್ಞಾತ್ಯಧರ್ಮಃ ಅವಿದ್ಯಾ | ನ | ಕರಣೇ ಚಕ್ಷುಷಿ ತೈಮಿರಿಕತ್ವಾದಿ ದೋಷೋಪಲಬ್ಧೇಃ | ಯತ್ ತು ಮನ್ಯಸೇ ಜ್ಞಾತ್ಯಧರ್ಮಃ ಅವಿದ್ಯಾ, ತದೇವ ಚ ಅವಿದ್ಯಾಧರ್ಮವತ್ತ್ವಂ ಕ್ಷೇತ್ರಜ್ಞಸ್ಯ ಸಂಸಾರಿತ್ವಮ್ | ತತ್ರ ಯದುಕ್ತಮ್ ಈಶ್ವರ ಏವ ಕ್ಷೇತ್ರಜ್ಞಃ ನ ಸಂಸಾರೀ - ಇತಿ ಏತತ್ ಅಯುಕ್ತಮ್ ಇತಿ | ತನ್ನ | ಕರಣೇ³ ಚಕ್ಷುಷಿ ವಿಪರೀತಗ್ರಹಣಾದಿದೋಷಸ್ಯ⁴ ದರ್ಶನಾತ್ | ವಿಪರೀತಾದಿಗ್ರಹಣಂ⁵ ತನ್ನಿಮಿತ್ತಂ⁶ ವಾ ತೈಮಿರಿಕತ್ವಾದಿದೋಷಃ ಗ್ರಹೀತುಶ್ಚಕ್ಷುಷಃ ಸಂಸ್ಕಾರೇಣ ತಿಮಿರೇ ಅಪನೀತೇ ಗ್ರಹೀತುರದರ್ಶನಾತ್ ನ ಗ್ರಹೀತುರ್ಧರ್ಮೋ⁷ ಯಥಾ, ತಥಾ ಸರ್ವತ್ರೈವ ಅಗ್ರಹಣವಿಪರೀತಸಂಶಯಪ್ರತ್ಯಯಾಃ ಸನ್ನಿಮಿತ್ತಾಃ⁸ ಕರಣಸ್ಯೈವ ಕಸ್ಯಚಿತ್

1. ಶರೀರಕ್ಕೆ ಮುಪ್ಪು, ಸಾವು - ಮುಂತಾದವು ಬಂದರೂ ಜ್ಞಾತ್ಯವಾದ ಆತ್ಮನಿಗೆ ಅವು ಆಗುವದಿಲ್ಲ, ಏಕೆಂದರೆ ಅವಿದ್ಯೆಯಿಂದ ಅವನಲ್ಲಿ ಅಧ್ಯಸ್ತವಾಗಿವೆ - ಎಂದು ಪೂರ್ವಪಕ್ಷಿಯು ಒಪ್ಪಿರುವ ದೃಷ್ಟಾಂತದಿಂದಲೇ ಸುಖದುಃಖಾದಿಗಳೂ ಹಾಗೆಯೇ ಜ್ಞಾತ್ಯವಿನಲ್ಲಿ ಅಧ್ಯಸ್ತವಾಗಿರುವದರಿಂದ ಆತ್ಮನ ಧರ್ಮಗಳಲ್ಲವೆಂದು ತೋರಿಸಿಕೊಟ್ಟಿದೆ.

2. 'ಸಂಶಯಃ ತದುಪಸ್ಥಾಪಕಃ' ಮ|| 'ಸಂಶಯೋಪಸ್ಥಾಪಕೋ ವಾ' ಎಂದೂ ಪಾಠವಿದೆ.

3. 'ಯಥಾ ಕರಣೇ' ಆ|| ನಿ|| ಗು|| ವಾ|| ಎಂಬ ಪಾಠದಲ್ಲಿ 'ಯಥಾ' ಹೆಚ್ಚು.

4. 'ವಿಪರೀತಗ್ರಾಹಕಾದಿದೋಷಸ್ಯ' ಅ|| ನಿ|| ವಾ||

5. 'ನ ವಿಪರೀತಾದಿಗ್ರಹಣಂ' ಎಂಬ ಮುದ್ರಿತಪಾಠದಲ್ಲಿ ನ ಹೆಚ್ಚೆಂದು ಬಿಟ್ಟಿದೆ.

6. 'ತನ್ನಿಮಿತ್ತೋ ವಾ' ಅ|| ನಿ|| ಗು||

7. 'ಗ್ರಹೀತ್ಯಧರ್ಮಃ' ಮ|| ಮೈ||

8. 'ತನ್ನಿಮಿತ್ತಾಃ' ಎಂಬ ಅ|| ನಿ|| ಗು|| ವಾ|| ಪಾಠಕ್ಕಿಂತ ಇದೇ ಮೇಲು.

ಭವಿತುಮ್ ಅರ್ಹನ್ತಿ, ನ ಜ್ಞಾತುಃ ಕ್ಷೇತ್ರಜ್ಞಸ್ಯ | ಸಂವೇದ್ಯತ್ವಾಚ್ಚ ತೇಷಾಂ ಪ್ರದೀಪ
ಪ್ರಕಾಶವತ್ ನ ಜ್ಞಾತ್ಯಧರ್ಮತ್ವಮ್ | ಸಂವೇದ್ಯತ್ವಾದೇವ ಸ್ವಾತ್ಮವ್ಯತಿರಿಕ್ತ¹
ಸಂವೇದ್ಯತ್ವಮ್ | ಸರ್ವಕರಣವಿಯೋಗೇ ಚ ಕೈವಲ್ಯೇ ಸರ್ವವಾದಿಭಿಃ ಅವಿದ್ಯಾದಿ
ದೋಷವತ್ಪಾನಭ್ಯುಪಗಮಾತ್ ಆತ್ಮನಃ | ಯದಿ ಕ್ಷೇತ್ರಜ್ಞಸ್ಯ² ಅಗ್ನುಷ್ಟವತ್
ಸ್ತೋ ಧರ್ಮಃ,³ ತತಃ ನ ಕದಾಚಿದಪಿ ತೇನ⁴ ವಿಯೋಗಃ ಸ್ಯಾತ್ | ಅವಿಕ್ರಿಯಸ್ಯ ಚ
ವ್ಯೋಮವತ್ ಸರ್ವಗತಸ್ಯ ಅಮೂರ್ತಸ್ಯ ಆತ್ಮನಃ ಕೇನಚಿತ್ ಸಂಯೋಗ
ವಿಯೋಗಾನುಪಪತ್ತೇಃ ಸಿದ್ಧಂ ಕ್ಷೇತ್ರಜ್ಞಸ್ಯ ನಿತ್ಯಮೇವ ಈಶ್ವರತ್ವಮ್ |
'ಅನಾದಿತ್ವಾನ್ನಿರ್ಗುಣತ್ವಾತ್' (೧೩-೨೧) ಇತಿ ಈಶ್ವರವಚನಾಚ್ಚ ||

(ಭಾಷ್ಯಾರ್ಥ)

(ಆಕ್ಷೇಪ) :- ಅವಿದ್ಯೆಯುಳ್ಳವನಾದ್ದರಿಂದ ಕ್ಷೇತ್ರಜ್ಞನು ಸಂಸಾರಿಯೇ.⁵

(ಪರಿಹಾರ) :- ಹಾಗಲ್ಲ. ಏಕೆಂದರೆ ಅವಿದ್ಯೆಯು ತಾಮಸವಾಗಿರುತ್ತದೆ. ಅವಿದ್ಯೆಯೆಂಬ ಪ್ರತ್ಯಯವು ವಿರುದ್ಧವಾಗಿ ತಿಳಿಸುವದಾಗಲಿ, ಸಂಶಯವನ್ನುಂಟು ಮಾಡಲಿ, ಅಥವಾ (ವಿಷಯವನ್ನು) ತಿಳಿಸದೆ ಇರುವದಾಗಲಿ ಮುಸುಕಿನ ರೂಪ ವಾಗಿರುವದರಿಂದ⁶ ತಾಮಸವೇ ಆಗಿರುತ್ತದೆ.⁷ ಏಕೆಂದರೆ ವಿವೇಕದ ಬೆಳಕು ಇರುವಲ್ಲಿ ಅದು ಇರುವದಿಲ್ಲ ; ಮತ್ತು ಮುಸುಕಿನ ರೂಪವಾದ ತಾಮಸವಾಗಿರುವ ತಿಮಿರವೇ ಮುಂತಾದ ದೋಷಗಳಿರುವಾಗ ಅಗ್ರಹಣವೇ ಮುಂತಾದ ಮೂರು ಬಗೆಯ⁸ ಅವಿದ್ಯೆಯೂ ಇರುವದು ಕಂಡುಬಂದಿದೆ.

1. 'ಅಸ್ಯ ಆತ್ಮವ್ಯತಿರಿಕ್ತಸಂವೇದ್ಯತ್ವಮ್' ಮ||

2. 'ಕ್ಷೇತ್ರಜ್ಞಸ್ಯ ಸಂಸಾರಿತ್ವಮ್' ಮ||

3. 'ಸ್ವಧರ್ಮಃ' ಮ||

4. 'ತೇಷಾಂ' ಮೈ||

5. ಸುಖದುಃಖಾದಿಗಳು ಅವಿದ್ಯಾಕೃತವೇ ಆಗಲಿ ; ಯಾವ ಅವಿದ್ಯೆಯಿಂದ ಅವುಗಳು ತೋರುವವೋ ಆ ಅವಿದ್ಯೆಯಾದರೂ ಆತ್ಮನಿಗೇ ಸೇರಿದ್ದಷ್ಟೆ ? - ಅಷ್ಟರಿಂದಲೇ ಆತ್ಮನು ಸಂಸಾರಿಯೆಂದೂ ಈಶ್ವರನಿಗಿಂತ ಬೇರೆಯೆಂದೂ ಸಿದ್ಧವಾಗುತ್ತದೆ - ಎಂದರ್ಥ.

6. ಜ್ಞಾನಕ್ಕೆ ಅಡ್ಡಿಯಾಗಿರುವದರಿಂದ ಎಂದರ್ಥ.

7. ಕತ್ತಲೆಯಂತೆ ಮರೆಯಾಗಿರುತ್ತದೆ ಎಂದರ್ಥ. ಅನಿರ್ವಾಚ್ಯವಾದ ಅವಿದ್ಯಾರೂಪ ವಾದ ತಮಸ್ಸಿನ ಕಾರ್ಯವಾದ್ದರಿಂದ ಎಂಬ ಆ|| ವ್ಯಾಖ್ಯಾನಕ್ಕೆ ಪ್ರಕೃತಭಾಷ್ಯದಲ್ಲಿ ಅಥವಾ ಭಾಷ್ಯಾಂತರದಲ್ಲಿ ಆಧಾರವಿಲ್ಲ.

8. ಜ್ಞಾನನಿವರ್ತನವಾದ ಅಜ್ಞಾನವು ಅಥವಾ ಅವಿದ್ಯೆಯು ಮೂರೇ ಬಗೆ ಎಂದು ಆಚಾರ್ಯರು ಇಲ್ಲಿ ಹೇಳಿರುತ್ತಾರೆ. ಬೃ.ಭಾ. ೩-೩-೧ (ಭಾ.ಭಾ. ೩.೨) ರಲ್ಲಿ "ಯದಿ

(ಆಕ್ಷೇಪ) :- ಇಲ್ಲಿ (ಪೂರ್ವಪಕ್ಷಿ) ಹೇಳುವದೇನೇನೆಂದರೆ, ಹೀಗಾದರೆ ಅವಿದ್ಯೆಯು ಜ್ಞಾತೃವಿನ ಧರ್ಮ(ವೆಂದಾಯಿತು).¹

(ಪರಿಹಾರ) :- ಹಾಗಲ್ಲ, ಏಕೆಂದರೆ ತೈಮಿರಿಕತ್ವವೇ² ಮುಂತಾದ ದೋಷವು ಕರಣವಾದ ಚಕ್ಷು(ರಿಂದ್ರಿಯ)ದಲ್ಲಿರುವದು ಕಂಡುಬರುತ್ತದೆ. “ಅವಿದ್ಯೆಯು ಜ್ಞಾತೃವಿನ ಧರ್ಮವು,” ಎನ್ನುತ್ತೀಯಲ್ಲ, ಅವಿದ್ಯಾ(ರೂಪವಾದ) ಧರ್ಮವಿರುವದೆಂಬ ಇದೇ ಕ್ಷೇತ್ರಜ್ಞನಲ್ಲಿರುವ ಸಂಸಾರಿತ್ವವು.³ ಹೀಗಿರುವಲ್ಲಿ ಕ್ಷೇತ್ರಜ್ಞನು ಈಶ್ವರನೇ, ಸಂಸಾರಿಯಲ್ಲ - ಎಂದು ಹೇಳಿದಿರಲ್ಲ, ಅದು ಸರಿಯಲ್ಲ” ಎಂದಲ್ಲವೆ, (ನಿನ್ನ) ಅಭಿಪ್ರಾಯ ? ಅದು (ಸರಿ)ಯಲ್ಲ. ಏಕೆಂದರೆ ಕರಣವಾದ ಚಕ್ಷು (ರಿಂದ್ರಿಯ)ದಲ್ಲಿ ತಪ್ಪಾಗಿ ತಿಳಿಯುವದೇ ಮುಂತಾದ ದೋಷವು ಕಂಡುಬರುತ್ತದೆ. ತಪ್ಪಾಗಿ ತಿಳಿಯುವದೇ ಮುಂತಾದದ್ದಾಗಲಿ⁴ ಅದಕ್ಕೆ ನಿಮಿತ್ತವಾದ ತಿಮಿರವಿರುವದೇ ಮುಂತಾದ ದೋಷವಾಗಲಿ, ಅರಿಯುವವನ ಚಕ್ಷುಸ್ಸಿಗೆ ಸಂಸ್ಕಾರವನ್ನು ಮಾಡುವದರಿಂದ ತಿಮಿರವನ್ನು ಕಳೆಯಲು, ಅರಿಯುವಾತನಲ್ಲಿ (ಮತ್ತೆ) ಕಾಣದೆ ಇರುವದರಿಂದ ಹೇಗೆ ಅರಿಯುವಾತನ ಧರ್ಮವಲ್ಲವೋ, ಹಾಗೆ ಎಲ್ಲಾ (ಕಡೆ)ಯಲ್ಲಿಯೂ ತಿಳಿಯದಿರುವದು, ತಪ್ಪಾಗಿ ತಿಳಿಯುವದು, ಸಂಶಯಪಡುವದು - ಎಂಬ ಸನಿಮಿತ್ತವಾದ ಪ್ರತ್ಯಯಗಳು ಯಾವದಾದರೊಂದು ಕರಣಕ್ಕೆ⁵ (ಸಂಬಂಧಪಟ್ಟಿ)ರಬೇಕೇ ಹೊರತು ಅರಿಯುವ ಕ್ಷೇತ್ರಜ್ಞನಿಗೆ (ಸೇರಿರ)ಲಾರವು.

ಜ್ಞಾನಾಭಾವೋ ಯದಿ ಸಂಶಯಜ್ಞಾನಂ ಯದಿ ವಿಪರೀತಜ್ಞಾನಂ ವಾ ಉಚ್ಯತೇ....” ಎಂಬ ವಾಕ್ಯವನ್ನು ನೋಡಿ.

1. ದೋಷವಿರುವಲ್ಲಿಯೇ ಅಗ್ರಹಣಾದಿಯಾದ ಅವಿದ್ಯಾತ್ರಯವಿರುವದೆಂಬುದನ್ನು ಸ್ಪಷ್ಟಪಡಿಸುವದಕ್ಕೆಂದು ಪೂರ್ವಪಕ್ಷವನ್ನು ಮತ್ತೊಮ್ಮೆ ಅನುವಾದಮಾಡಿಕೊಂಡಿರುತ್ತಾರೆ.

2. ಕಣ್ಣಿನ ಪರೆಯೇ ಮುಂತಾದ ಅಡ್ಡಿಯು.

3. ಆದ್ದರಿಂದ ಕ್ಷೇತ್ರಜ್ಞನು ನಿತ್ಯವಾದ ಸರ್ವಜ್ಞತ್ವವುಳ್ಳ ಈಶ್ವರನಲ್ಲ - ಎಂದು ಭಾವ.

4. ರೂಪವನ್ನು ತಪ್ಪಾಗಿ ಕಾಣುವದು, ಕಾಣದೆ ಇರುವದು, ಅಥವಾ ಮಸಕಾಗಿರುವಂತೆ ಸಂಶಯರೂಪವಾಗಿ ಕಾಣುವದು.

5. ಅವಿದ್ಯೆಯು ಅಂತಃಕರಣದಲ್ಲಿರುವ ದೋಷದಿಂದ ಅದರಲ್ಲಿ ತೋರುವ ಧರ್ಮವು ; ಏಕೆಂದರೆ ಕರ್ಮಧ್ಯಾನಾದಿಗಳಿಂದ ಈ ದೋಷವು ತೊಲಗಲು ಅವಿದ್ಯೆಯೂ ಇರುವದಿಲ್ಲ - ಎಂದರ್ಥ. ತೈ.ಭಾ. ೨-೮ (ಭಾ. ಭಾ. ೨೧೬) ನೋಡಿ.

ದೀಪದ ಬೆಳಕಿನಂತೆ ಅವು (ಆತ್ಮನ) ಅರಿವಿಗೆ ವಿಷಯವಾಗಿರುವದರಿಂದಲೂ ಜ್ಞಾತೃವಿನ ಧರ್ಮವಲ್ಲ.¹ (ಅವು) ಅರಿವಿಗೆ ವಿಷಯವಾಗಿರುವದರಿಂದಲೇ ತಮಗಿಂತ ಬೇರೆಯಾದ (ಒಂದರಿಂದ) ಅರಿಯಲ್ಪಡತಕ್ಕವುಗಳು (ಎಂದು ಸಿದ್ಧವಾಗುತ್ತದೆ).² ಯಾವ ಕರಣಗಳೂ ಇಲ್ಲದ ಕೈವಲ್ಯದಲ್ಲಿ ಅವಿದ್ಯೆಯೇ ಮುಂತಾದ (ಯಾವ) ದೋಷಗಳನ್ನೂ ಆತ್ಮನಲ್ಲಿ ಯಾವ ವಾದಿಗಳೂ ಒಪ್ಪುವದಿಲ್ಲ.³ ಬೆಂಕಿಯ ಬಿಸಿಯಂತೆ ಅವಿದ್ಯೆಯು ಕ್ಷೇತ್ರಜ್ಞನಿಗೆ ಸ್ವಧರ್ಮವೇ ಆಗಿದ್ದರೆ ಆಗ ಎಂದಿಗೂ ಅದನ್ನು (ಬಿಟ್ಟು) ಅಗಲುವದು ಆಗಲಾರದು.⁴ ಇದಲ್ಲದೆ (ಯಾವ) ವಿಕಾರವೂ ಇಲ್ಲದವನೂ ಆಕಾಶದಂತೆ ಸರ್ವಗತನೂ ಅಮೂರ್ತನೂ ಆಗಿರುವ ಆತ್ಮನಿಗೆ ಯಾವದೊಂದರ ಸಂಯೋಗವಾಗಲಿ ವಿಯೋಗವಾಗಲಿ ಆಗಲಾರದಾದ್ದರಿಂದ ಕ್ಷೇತ್ರಜ್ಞನು ಯಾವಾಗಲೂ ಈಶ್ವರನೇ ಆಗಿರುವನೆಂದು ಏರ್ಪಡುತ್ತದೆ. “ಅನಾದಿ ಯಾಗಿರುವದರಿಂದಲೂ ನಿರ್ಗುಣನಾಗಿರುವದರಿಂದಲೂ” (ಈ ಪರಮಾತ್ಮನು ಶರೀರದಲ್ಲಿದ್ದರೂ ಕೆಲಸಮಾಡುವದಿಲ್ಲ, ಕರ್ಮಲಿಪ್ತನೂ ಆಗುವದಿಲ್ಲ ೧೩-೩೧) - ಎಂಬ ಈಶ್ವರವಚನದಿಂದಲೂ⁵ (ಇದು ಸಿದ್ಧವಾಗುತ್ತದೆ)

ಶಾಸ್ತ್ರಾನರ್ಥಕ್ಯಾದಿದೋಷಪರಿಹಾರ

(ಭಾಷ್ಯ)

೭೨೧. ನನು ಏವಂ^೧ ಸಂಸಾರಸಂಸಾರಿತ್ವಾಭಾವೇ ಶಾಸ್ತ್ರಾನರ್ಥಕ್ಯಾದಿದೋಷಃ

1. ಅವಿದ್ಯೆಯು ವಿಷಯವು ; ವಿಷಯದ ಧರ್ಮವು ವಿಷಯಿಗೆ ಎಂದಿಗೂ ಆಗಲಾರದು. ತೈ. ಭಾ. ೨-೮ (ಭಾ. ಭಾ. ೨೧೬).

2. ತಮಗೆ ತಾವೇ ವಿಷಯವಲ್ಲ ; ಆದ್ದರಿಂದ ವಿಷಯಿಯಾದ ಆತ್ಮನಿಗೆ ಅವು ಸೇರುವಂತಿಲ್ಲ.

3. ಸುಷುಪ್ತಿಯಲ್ಲಿಯೂ ಅವಿದ್ಯೆಯಿಲ್ಲವಾದರೂ ಮುಕ್ತಿಯ ವಿಷಯದಲ್ಲಿರುವಂತೆ ಅದರ ವಿಷಯದಲ್ಲಿ ಎಲ್ಲಾ ವಾದಿಗಳೂ ಒಂದೇ ಮತವುಳ್ಳವರಾಗಿಲ್ಲ. ಸುಷುಪ್ತಿಯು ಆತ್ಮನ ಸ್ವಾಭಾವಿಕರೂಪವನ್ನೇ ತೋರಿಸುತ್ತದೆ ಎಂಬ ಬಗ್ಗೆ ತೈ. ಭಾ. ೨-೮ (ಭಾ. ಭಾ. ೨೧೪) ನೋಡಿರಿ. ಬೃ. ಭಾ. ೨-೧-೨ (ಭಾ. ಭಾ. ೨೮೯) ಬೃ. ೪-೩-೨೦ (ಭಾ. ಭಾ. ೨೦೯)ರ ಭಾಷ್ಯಾವತರಣಿಕೆ, ಮತ್ತು ಬೃ. ೪-೩-೨೧ (ಭಾ. ಭಾ. ೨೧೪) ಅದರ ಉಪಸಂಹಾರವನ್ನೂ ನೋಡಿ.

4. ಆಗ ಮುಕ್ತಿಯೇ ಆಗಬಾರದಾಗುವದು.

5. ಕ್ಷೇತ್ರಜ್ಞನು ಪರಮೇಶ್ವರನೇ ಎಂದು ಹೇಳಿದಂತೆ ಆಯಿತು.

6. 'ಏವಂ ಸತಿ' ಅ|| ನಿ|| ವಾ||

ಸ್ಯಾತ್ ಇತಿ ಚೇತ್ | ನ | ಸರ್ವೈರಭ್ಯುಪಗಮಾತ್¹ | ಸರ್ವೈರ್ಹಿ² ಆತ್ಮವಾದಿಭಿಃ
 ಅಭ್ಯುಪಗತೋ ದೋಷಃ ನೈಕೇನ ಪರಿಹರ್ತವ್ಯೋ ಭವತಿ³ | ಕಥಮ್ ಅಭ್ಯುಪಗತ್⁴
 ಇತಿ ? ಮುಕ್ತಾತ್ಮನಾಂ ಹಿ ಸಂಸಾರಸಂಸಾರಿತ್ವವ್ಯವಹಾರಾಭಾವಃ ಸರ್ವೈರೇವ ಆತ್ಮ
 ವಾದಿಭಿಃ ಇಷ್ಟತೇ | ನ ಚ ತೇಷಾಂ ಶಾಸ್ತ್ರಾನರ್ಥಕ್ಕಾದಿದೋಷಪ್ರಾಪ್ತಿಃ ಅಭ್ಯುಪಗತಾ |
 ತಥಾ ನಃ ಕ್ಷೇತ್ರಜ್ಞಾನಾಮ್ ಈಶ್ವರೈಕತ್ವೇ ಸತಿ ಶಾಸ್ತ್ರಾನರ್ಥಕ್ಕಂ ಭವತು |
 ಅವಿದ್ಯಾವಿಷಯೇ ಚ ಅರ್ಥವತ್ತ್ವಮ್ | ಯಥಾ ದ್ವೈತಿನಾಂ ಸರ್ವೇಷಾಂ
 ಬನ್ಧಾವಸ್ಥಾಯಾಮೇವ ಶಾಸ್ತ್ರಾದ್ಯರ್ಥವತ್ತ್ವಂ ನ ಮುಕ್ತಾವಸ್ಥಾಯಾಮ್ ಏವಮ್ ||

(ಭಾಷ್ಯಾರ್ಥ)

(ಆಕ್ಷೇಪ) :- ಹೀಗೆ ಸಂಸಾರ, ಸಂಸಾರಿತ್ವ - (ಎಂಬಿವು) ಇಲ್ಲವಾದರೆ
 ಶಾಸ್ತ್ರವು ವ್ಯರ್ಥವಾಗುವದೇ ಮುಂತಾದ್ ದೋಷವಾಗುವದಲ್ಲ !

(ಪರಿಹಾರ) :- ಹಾಗಲ್ಲ. ಏಕೆಂದರೆ (ಇದನ್ನು) ಎಲ್ಲರೂ ಒಪ್ಪಿಕೊಂಡಿರು
 ತ್ತಾರೆ. ಎಲ್ಲಾ ಆತ್ಮವಾದಿಗಳೂ ಒಪ್ಪಿಕೊಂಡಿರುವ ದೋಷವು (ಅವರಲ್ಲಿ) ಒಬ್ಬನೇ
 ಪರಿಹರಿಸಿಕೊಳ್ಳತಕ್ಕದ್ದಾಗುವದಿಲ್ಲ. (ಇದು ಎಲ್ಲರೂ) ಒಪ್ಪಿದ್ದೆಂಬುದು ಹೇಗೆ ? -
 ಎಂದರೆ ಮುಕ್ತಾತ್ಮರಿಗೆ ಸಂಸಾರ, ಸಂಸಾರಿತ್ವ - ಎಂಬ ವ್ಯವಹಾರವು ಇರುವದಿಲ್ಲ
 ವೆಂದು ಆತ್ಮವಾದಿಗಳೆಲ್ಲರೂ ಒಪ್ಪಿರುತ್ತಾರೆ. ಆದರೂ ಅವರಿಗೆ ಶಾಸ್ತ್ರವು ವ್ಯರ್ಥ
 ವಾಗುವದೆಂಬುದೇ ಮುಂತಾದ ದೋಷವುಂಟಾಗುವದೆಂದು (ಅವರು) ಒಪ್ಪುವದಿಲ್ಲ.
 ಅದರಂತೆಯೇ ನಮ್ಮ (ಪಕ್ಷದಲ್ಲಿಯೂ) ಕ್ಷೇತ್ರಜ್ಞರಿಗೆ ಈಶ್ವರನೊಡನೆ ಐಕ್ಯವಾದಾಗ
 ಶಾಸ್ತ್ರವು ವ್ಯರ್ಥವೆಂದಾಗಲಿ, ಅವಿದ್ಯಾವಿಷಯದಲ್ಲಿ⁶ ಸಾರ್ಥಕ(ವೆಂದಾ
 ಗಲಿ) ; ಹೇಗೆ ದ್ವೈತಿಗಳಿಗೆಲ್ಲ ಬಂಧಾವಸ್ಥೆಯಲ್ಲಿಯೇ ಶಾಸ್ತ್ರವೇ ಮುಂತಾದದ್ದು
 ಸಾರ್ಥಕವಾಗಿರುವದೇ ಹೊರತು ಮುಕ್ತಾವಸ್ಥೆಯಲ್ಲಿ (ಇರುವ)ದಿಲ್ಲವೋ ಹಾಗೆ
 (ನಮಗೂ ಆಗಲಿ) !

1. 'ಸರ್ವೈರಭ್ಯುಪಗತತ್ವಾತ್' ನಿ|| ವಾ|| 2. ಮ|| ದಲ್ಲಿ 'ಹಿ' ಇಲ್ಲ.

3. 'ಪರಿಹರಿಷ್ಯತೇ' ಮ|| 4. 'ಅಭ್ಯುಪಗಮಃ' ಮ||

5. ಶಾಸ್ತ್ರವು ವ್ಯರ್ಥ, ಗುರುಶಿಷ್ಯಸಂಪ್ರದಾಯವು ವ್ಯರ್ಥ, ಸಾಧನೆಯು ವ್ಯರ್ಥ -
 ಮುಂತಾದ ದೋಷಗಳು.

6. 'ಐಕ್ಯವಾದಾಗ' ಎಂದರೆ ಆ ಕಾಲದಲ್ಲಿ ಎಂದರ್ಥವಲ್ಲ ; ಜ್ಞಾನದೃಷ್ಟಿಯಿಂದ
 ನೋಡಿದರೆ ಐಕ್ಯವೇ ಇರುವದರಿಂದ ಎಂದರ್ಥ. ಆದ್ದರಿಂದ ಅವಿದ್ಯಾದೃಷ್ಟಿಯಿಂದಲೇ ಶಾಸ್ತ್ರಾದಿ
 ಗಳನ್ನು ಒಪ್ಪಿರುತ್ತೇವೆ ಎಂದಭಿಪ್ರಾಯ.

(ಭಾಷ್ಯ)

೨೬೩. ನನು ಆತ್ಮನೋ ಬನ್ಧಮುಕ್ತಾವಸ್ಥೇ ಪರಮಾರ್ಥತ ಏವ ವಸ್ತುಭೂತೇ ಮತೇ ದ್ವೈತಿನಾಂ¹ ಸರ್ವೇಷಾಮ್ | ಅತಃ ಹೇಯೋಪಾದೇಯತತ್ಸಾಧನಸದ್ಭಾವೇ ಶಾಸ್ತ್ರಾದ್ಯರ್ಥವತ್ತ್ವಂ ಸ್ಯಾತ್ | ಅದ್ವೈತಿನಾಂ ಪುನಃ ದ್ವೈತಸ್ಯ ಅಪರಮಾರ್ಥತ್ವಾತ್, ಅವಿದ್ಯಾಕೃತತ್ವಾತ್, ಬನ್ಧಾವಸ್ಥಾಯಾಶ್ಚ ಆತ್ಮನೋಽಪರಮಾರ್ಥತ್ವೇ ನಿರ್ವಿಷಯತ್ವಾತ್ ಶಾಸ್ತ್ರಾದ್ಯಾನರ್ಥಕ್ಯಮ್ ಇತಿ ಚೇತ್ | ನ | ಆತ್ಮನಃ ಅವಸ್ಥಾಭೇದವತ್ತ್ವಾನುಪಪತ್ತೇಃ² | ಯದಿ ತಾವತ್ ಆತ್ಮನಃ ಬನ್ಧಮುಕ್ತಾವಸ್ಥೇ (ತೇ ?) ಯುಗಪತ್ ಸ್ಯಾತಾಂ ಕ್ರಮೇಣ ವಾ | ಯುಗಪತ್ ತಾವತ್ ವಿರೋಧಾತ್ ನ ಸಂಭವತಃ | ಸ್ಥಿತಿಗತೀ ಇವ ಏಕಸ್ಮಿನ್ | ಕ್ರಮಭಾವಿತ್ವೇ ಚ ನಿರ್ನಿಮಿತ್ತತ್ವಂ ಸನಿಮಿತ್ತತ್ವಂ ವಾ³ | ನಿರ್ನಿಮಿತ್ತತ್ವೇ ಅನಿರ್ಮೋಕ್ಷಪ್ರಸಜ್ಞಃ | ಸನಿಮಿತ್ತತ್ವೇ ಚ⁴ ಸ್ವತಃ ಅಭಾವಾತ್ ಅಪರಮಾರ್ಥತ್ವಪ್ರಸಜ್ಞಃ | ತಥಾ ಚ ಸತಿ ಅಭ್ಯುಪಗಮಹಾನಿಃ | ಕಿಂಚ ಬನ್ಧಮುಕ್ತಾವಸ್ಥಯೋಃ ಪೌರ್ವಾಪರ್ಯನಿರೂಪಣಾಯಾಂ ಬನ್ಧಾವಸ್ಥಾ ಪೂರ್ವಂ ಪ್ರಕಲ್ಪ್ಯಾ, ಅನಾದಿಮತೀ ಅನ್ತವತೀ ಚ | ತಚ್ಚ ಪ್ರಮಾಣವಿರುದ್ಧಮ್ | ತಥಾ ಮೋಕ್ಷಾವಸ್ಥಾ ಆದಿಮತೀ ಅನನ್ತಾ ಚ ಪ್ರಮಾಣವಿರುದ್ಧವ ಅಭ್ಯುಪಗಮ್ಯತೇ | ನ ಚ ಅವಸ್ಥಾವತಃ ಅವಸ್ಥಾನ್ತರಂ ಗಚ್ಛತಃ ನಿತ್ಯತ್ವಮ್ ಉಪಪಾದಯಿತುಂ ಶಕ್ಯಮ್ | ಅಥ ಅನಿತ್ಯತ್ವದೋಷಪರಿಹಾರಾಯ ಬನ್ಧಮುಕ್ತಾವಸ್ಥಾಭೇದೋ ನ ಕಲ್ಪತೇ,⁵ ಅತಃ ದ್ವೈತಿನಾಮಪಿ ಶಾಸ್ತ್ರಾನರ್ಥಕ್ಯಾದಿದೋಷಃ ಅಪರಿಹಾರ್ಯ ಏವ ಇತಿ ಸಮಾನತ್ವಾತ್ ನ ಅದ್ವೈತವಾದಿನಾ ಪರಿಹರ್ತವ್ಯೋ ದೋಷಃ ||

(ಭಾಷ್ಯಾರ್ಥ)

(ಆಕ್ಷೇಪ) :- ಆತ್ಮನ ಬಂಧ, ಮುಕ್ತಾವಸ್ಥೆ - ಇವು ನಿಜವಾಗಿಯೇ ಇದ್ದುಕೊಂಡಿರುವವು ಎಂದು ದ್ವೈತಿಗಳೆಲ್ಲರಿಗೂ ಒಪ್ಪಾಗಿರುತ್ತದೆ. ಆದ್ದರಿಂದ ಬಿಡತಕ್ಕದ್ದು, ಸಂಪಾದಿಸಿಕೊಳ್ಳತಕ್ಕದ್ದು - (ಇವೂ) ಇವುಗಳ ಸಾಧನಗಳೂ (ನಿಜ

1. 'ವಸ್ತುಭೂತೇ ದ್ವೈತಿನಾಂ' ಅ|| ; 'ವಸ್ತುಭೂತೇ ದ್ವೈತಿನಾಂ ನಃ' ನಿ||
2. 'ಭೇದಾನುಪಪತ್ತೇಃ' ಅ|| ನಿ|| ವಾ||
3. 'ನಿರ್ನಿಮಿತ್ತತ್ವಂ ಸನಿಮಿತ್ತತ್ವಂ ವಾ' ಎಂಬ ಮಾತುಗಳು ಮ|| ಮೈ|| ಗಳಲ್ಲಿ ಮಾತ್ರ ಇವೆ.
4. 'ಅನ್ಯನಿಮಿತ್ತತ್ವೇ' ಅ|| ನಿ|| ವಾ||
5. 'ಅವಸ್ಥೇ ನ ಕಲ್ಪತೇ' ಮ|| ; 'ನ ಪರಿಕಲ್ಪತೇ' ಮೈ ||

ವಾಗಿ) ಇರುವದರಿಂದ¹ ಶಾಸ್ತ್ರಾದಿಗಳು ಸಪ್ರಯೋಜನವಾಗುವವು. ಆದರೆ ಅದ್ವೈತಿಗಳ (ಪಕ್ಷದಲ್ಲಿ) ದ್ವೈತವು ನಿಜವಾಗಿಲ್ಲದಿರುವದರಿಂದ ಆತ್ಮನ ಬಂಧಾವಸ್ಥೆಯು ಅವಿದ್ಯಾಕೃತವಾಗಿರುವದರಿಂದ (ಅದೂ) ಅಪರಮಾರ್ಥವೆಂದಾಗಿ ಶಾಸ್ತ್ರಾದಿಗಳಿಗೆ ವಿಷಯವೇ ಇಲ್ಲದ್ದರಿಂದ (ಅವು) ನಿರರ್ಥಕವಾಗುವವು.

(ಪರಿಹಾರ) :- ಹಾಗಲ್ಲ. ಏಕೆಂದರೆ ಆತ್ಮನಿಗೆ ಬೇರೆಬೇರೆಯ ಅವಸ್ಥೆಗಳಿರುವವೆಂಬುದು ಹೊಂದುವಂತಿಲ್ಲ. ಮೊದಲನೆಯದಾಗಿ ಆತ್ಮನಿಗೆ ಬಂಧಮುಕ್ತಾವಸ್ಥೆಗಳು (ನಿಜವಾಗಿದ್ದರೆ ಅವು) ಒಟ್ಟಿಗಾದರೂ ಇರಬೇಕು, ಒಂದಾಗುತ್ತಲೊಂದಾದರೂ (ಬರಬೇಕು) ; ಒಟ್ಟಿಗೆಯಂತೂ ಅವು ಇರಲಾರವು, ಏಕೆಂದರೆ (ಅವು ಒಂದಕ್ಕೊಂದು) ವಿರುದ್ಧವಾಗಿರುತ್ತವೆ ; (ವಿರುದ್ಧವಾಗಿರುವ) (ಸುಮ್ಮನೆ) ನಿಂತಿರುವದು, ಚಲಿಸುತ್ತಿರುವದು - (ಎರಡೂ) ಒಂದರಲ್ಲಿಯೇ (ಏಕಕಾಲಕ್ಕೆ ಹೇಗೆ ಇರಲಾರವೋ) ಹಾಗೆ. ಕ್ರಮವಾಗಿ (ಬರುವದಾದರೆ ಅವು) ಯಾವ ನಿಮಿತ್ತವೂ ಇಲ್ಲದೆ (ಆಗಬೇಕು), ಅಥವಾ (ಯಾವದಾದರೊಂದು) ನಿಮಿತ್ತದಿಂದ (ಆಗಬೇಕು) ನಿಮಿತ್ತವೇ ಇಲ್ಲವಾದರೆ ಮೋಕ್ಷವೇ ಇಲ್ಲವೆಂದಾಗುವದು.² ನಿಮಿತ್ತದಿಂದ (ಆಗಿದ್ದರೆ ತಾವಾಗಿ ಇಲ್ಲವೆಂದಾಗುವದರಿಂದ (ಅವು) ಪರಮಾರ್ಥವಲ್ಲವೆಂದಾಗುವದು ; ಹಾಗಾದರೆ (ದ್ವೈತಿಗಳು) ಒಪ್ಪಿರುವದನ್ನು ಬಿಟ್ಟಂತಾಗುವದು.³ ಇದಲ್ಲದೆ ಬಂಧಮುಕ್ತಾವಸ್ಥೆಗಳಲ್ಲಿ (ಯಾವದು) ಮೊದಲು, (ಯಾವದು) ಆಮೇಲೆ - ಎಂಬುದನ್ನು ನೋಡಿದರೆ ಬಂಧಾವಸ್ಥೆ ಮೊದಲು (ಇರುವ)ದೆಂದೂ (ಅದು) ಅನಾದಿಯೆಂದೂ ಅಂತವುಳ್ಳದ್ದೆಂದೂ ಕಲ್ಪಿಸಬೇಕಾಗುವದು.⁴ ಅದೂ ಪ್ರಮಾಣ

1. ಸಂಪಾದಿಸತಕ್ಕ ಮೋಕ್ಷವೂ ನಿಜವಾಗಿಲ್ಲ, ಬಿಡಿಸಿಕೊಳ್ಳಬೇಕಾದ ಬಂಧವೂ ಇಲ್ಲ, ಇದಕ್ಕೆ ಬೇಕಾದ ಸಾಧನಗಳೂ ಇಲ್ಲ - ಎಂಬ ಮತದಲ್ಲಿ ಶಾಸ್ತ್ರಾದಿಗಳು ನಿಷ್ಪ್ರಯೋಜನವಾಗುವವು - ಎಂದು ಭಾವ.

2. ನಿಮಿತ್ತವಿಲ್ಲದೆ ಆಗಿರುವ ಬಂಧವು ಸ್ವಾಭಾವಿಕವೆಂದು ಒಪ್ಪಬೇಕು. ಆಗ ಅದರಿಂದ ಬಿಡುಗಡೆಯಾಗಲೇ ಆರದು.

3. ಬಂಧಾದಿಗಳು ಪರಮಾರ್ಥವೆಂದು ಪ್ರತಿಜ್ಞೆಮಾಡಿ ಈಗ ಅವು ಯಾವದಾದರೊಂದು ಉಪಾಧಿಯಿಂದಾದವುಗಳೆಂದರೆ ಪ್ರತಿಜ್ಞೆಗೆ ವಿರುದ್ಧವಾಗಿ ಅಪರಮಾರ್ಥವೆಂದೂ ಹೇಳಿದಂತಾಗುತ್ತದೆ.

4. ಬಂಧವು ಆದಿಯುಳ್ಳದ್ದೆಂದರೆ ಮೊದಲು ಮುಕ್ತನಾಗಿದ್ದವನೂ ಬದ್ಧನಾಗಬಹುದೆಂದಾಗುವದರಿಂದ ಅದು ಅನಾದಿಯೆಂದು ಕಲ್ಪಿಸಬೇಕಾಗಿದೆ.

ವಿರುದ್ಧವು.¹ ಹೀಗೆಯೇ ಮೋಕ್ಷಾವಸ್ಥೆಯು ಆದಿಯುಳ್ಳದ್ದೆಂದೂ ಅಂತವಿಲ್ಲದ್ದೆಂದೂ ಪ್ರಮಾಣವಿರುದ್ಧವಾಗಿಯೇ ಒಪ್ಪಬೇಕಾಗುವದು. (ಒಂದು) ಅವಸ್ಥೆಯಲ್ಲಿದ್ದು ಮತ್ತೊಂದು ಅವಸ್ಥೆಯನ್ನು ಹೊಂದುವ (ಆತ್ಮ)ನಿಗೆ ನಿತ್ಯತ್ವವನ್ನು ಯುಕ್ತಿಯಿಂದ (ಸಾಧಿಸು)ವದೂ ಆಗಲಾರದು. ಇನ್ನು (ಈ) ಅನಿತ್ಯತ್ವದೋಷವನ್ನು ತಪ್ಪಿಸಿಕೊಳ್ಳುವದಕ್ಕಾಗಿ ಬಂಧಮುಕ್ತಾವಸ್ಥೆಗಳೆಂಬ ಭೇದವನ್ನು ಕಲ್ಪಿಸುವದೇ ಇಲ್ಲ (ವಂದರೆ) ಆಗ ದ್ವೈತಿಗಳಿಗೂ ಶಾಸ್ತ್ರಾನರ್ಥಕ್ಕಾದಿ ದೋಷವನ್ನು ತಪ್ಪಿಸಿಕೊಳ್ಳುವದಕ್ಕೆ ಆಗುವದೇ ಇಲ್ಲ. ಆದ್ದರಿಂದ (ಹೀಗೆ) ದೋಷವು ಇಬ್ಬರಿಗೂ ಸಮಾನವೇ ಆಗಿರುವದರಿಂದ² (ಇದು) ಅದ್ವೈತವಾದಿಯೊಬ್ಬನೇ ಪರಿಹರಿಸಿಕೊಳ್ಳತಕ್ಕದ್ದಲ್ಲ.

(ಭಾಷ್ಯ)

೨೨೪. ನ ಚ ಶಾಸ್ತ್ರಾನರ್ಥಕ್ಕಮ್ | ಯಥಾಪ್ರಸಿದ್ಧಾವಿದ್ಯತ್ಪುರುಷ ವಿಷಯತ್ವಾತ್ ಶಾಸ್ತ್ರಸ್ಯ | ಅವಿದುಷಾಂ ಹಿ ಫಲಹೇತ್ಯೋಃ ಅನಾತ್ಮನೋಃ ಆತ್ಮದರ್ಶನಂ ನ ವಿದುಷಾಮ್ | ವಿದುಷಾಂ ಹಿ ಫಲಹೇತುಭ್ಯಾಮ್ ಆತ್ಮನಃ ಅನ್ಯತ್ವದರ್ಶನೇ ಸತಿ ತಯೋಃ ಅಹಮ್ ಇತಿ. ಆತ್ಮದರ್ಶನಾನುಪಪತ್ತಿಃ³ | ನ ಹಿ ಅತ್ಯಂತಮೂಢಃ ಉನ್ಮತ್ತಾದಿರಪಿ ಜಲಾಗ್ನೋಃ ಛಾಯಾಪ್ರಕಾಶಯೋರ್ವಾ ಐಕಾತ್ಮ್ಯಂ⁴ ಪಶ್ಯತಿ, ಕಿಮುತ ವಿವೇಕೀ ? ತಸ್ಮಾತ್ ನ ವಿಧಿಪ್ರತಿಷೇಧಶಾಸ್ತ್ರಂ ತಾವತ್ ಫಲಹೇತುಭ್ಯಾಮ್ ಆತ್ಮನೋಽನ್ಯತ್ವದರ್ಶನೋ ಭವತಿ | ನ ಹಿ “ದೇವದತ್ತ, ತ್ವಮ್ ಇದಂ ಕುರು” ಇತಿ ಕಸ್ಮಿಂಶ್ಚಿತ್ ಕರ್ಮಣಿ ನಿಯುಕ್ತೇ ವಿಷ್ಣುಮಿತ್ರಃ ಅಹಂ ನಿಯುಕ್ತಃ ಇತಿ ತತ್ರಸ್ಥಃ ನಿಯೋಗಂ ಶೃಣ್ವನ್ನಪಿ ಪ್ರತಿಪದ್ಯತೇ | ನಿಯೋಗವಿಷಯವಿವೇಕಾಗ್ರಹಣಾತ್ ತು ಉಪಪದ್ಯತೇ ಪ್ರತಿಪತ್ತಿಃ | ತಥಾ ಫಲಹೇತ್ಯೋರಪಿ ||

1. ಅನಾದಿಗೆ ನಾಶವುಂಟೆಂದೂ ಅನಂತವಾದದ್ದಕ್ಕೆ ಆದಿಯಿರುವದೆಂದೂ ಕಲ್ಪಿಸುವದು ಪ್ರಮಾಣವಿರುದ್ಧವು. ಮಾಂ. ಕಾ. ಭಾ. ೪-೩೦ (ಭಾ. ಭಾ. ೨೨೧) ; ತೈ. ಭಾ. ಭಾ. ೮, ೯, ೨೧, ೨೩.

2. ಎಲ್ಲರಿಗೂ ಸಮಾನವಾಗಿರಲೇಬೇಕಾದದ್ದು ದೋಷವೆನಿಸಲಾರದು ಎಂದು ಭಾವ.

3. 'ಆತ್ಮದರ್ಶನಾನುಪಪತ್ತಿಃ' ಎಂಬ ಹೇತುಪಂಚಮಿಯು ಹಿ ಎಂಬ ಅವ್ಯಯ ವಾದ ಮೇಲೆ ಬಂದರೆ ಪುನರುಕ್ತಿಯಾಗುತ್ತದೆ ; 'ವಿದುಷಾಂ ಹಿ' ಎಂಬ ಮಾತುಗಳಿಲ್ಲದ ಮ|| ಮೈ|| ಪಾಠದಲ್ಲಿ ಅಧ್ಯಾಹಾರವನ್ನು ಮಾಡಿಕೊಳ್ಳಬೇಕಾಗುತ್ತದೆ. ಆದ್ದರಿಂದ ಹೀಗೆ ತಿದ್ದಿಕೊಂಡಿದೆ.

4. 'ಏಕಾತ್ಮತಾಂ' ಮ|| ಮೈ||

(ಭಾಷ್ಯಾರ್ಥ)

ಶಾಸ್ತ್ರಾನರ್ಥಕ್ಕವು (ನಮ್ಮ ಪಕ್ಷದಲ್ಲಿ) ಇಲ್ಲವೂ ಇಲ್ಲ.¹ ಏಕೆಂದರೆ (ಲೋಕದಲ್ಲಿ) ಪ್ರಸಿದ್ಧವಾಗಿರುವ ಅಜ್ಞ ಜನರಿಗಾಗಿಯೇ ಶಾಸ್ತ್ರವು (ಬಂದಿರುತ್ತದೆ). ಅಜ್ಞರಿಗೇ ಅನಾತ್ಮಗಳಾದ ಫಲಹೇತುಗಳಲ್ಲಿ ತಾನೆಂಬ ಬುದ್ಧಿ(ಯಿರುವ)ದೇ ಹೊರತು ಜ್ಞಾನಿಗಳಿಗೆ (ಇರುವ)ದಿಲ್ಲ. ಜ್ಞಾನಿಗಳು ಫಲಹೇತುಗಳಿಗಿಂತ ತಾವು ಬೇರೆ ಎಂದು ತಿಳಿದುಕೊಂಡಿರುವದರಿಂದ ಅವರಿಗೆ ಅವುಗಳಲ್ಲಿ ನಾನು ಎಂದು ಆತ್ಮ ಬುದ್ಧಿಯುಂಟಾಗಲೇ ಆರದು. ಅತ್ಯಂತಮೂಢನಾದ ಹುಚ್ಚನೇ ಮುಂತಾದವನು ಕೂಡ ನೀರುಬೆಂಕಿಗಳಿಗೂ ನೆರಳುಬೆಳಕುಗಳಿಗೂ ಐಕ್ಯವಿದೆ (ಎಂದು) ತಿಳಿಯುವದಿಲ್ಲ. ಇನ್ನು ವಿವೇಕಿಯು (ತಿಳಿಯುವದಿಲ್ಲವೆಂದು ಹೇಳತಕ್ಕದ್ದು) ಏನು ? ಆದ್ದರಿಂದ ಮೊದಲನೆಯದಾಗಿ ವಿಧಿಪ್ರತಿಷೇಧಶಾಸ್ತ್ರವು ಫಲಹೇತುಗಳಿಗಿಂತ ತಾನು ಬೇರೆ ಎಂದು ತಿಳಿದುಕೊಂಡವರಿಗೆ (ಬಂದದ್ದ)ಲ್ಲ. “ದೇವದತ್ತ, ನೀನು ಇದನ್ನು ಮಾಡು” ಎಂದು ಯಾವದಾದರೊಂದು ಕೆಲಸದಲ್ಲಿ (ಒಬ್ಬನನ್ನು) ಕಟ್ಟುಮಾಡಿದರೆ ಅಲ್ಲಿರುವ ವಿಷ್ಣುಮಿತ್ರನು (ಆ) ಅಪ್ಪಣೆಯನ್ನು ಕೇಳುತ್ತಿದ್ದರೂ “ನನಗೆ (ಈ) ಅಪ್ಪಣೆ ಯಾಗಿದೆ” ಎಂದು ತಿಳಿದುಕೊಳ್ಳುವದಿಲ್ಲವಲ್ಲವೆ ? (ಈ) ಅಪ್ಪಣೆಗೆ (ಯಾರು) ವಿಷಯ ಎಂಬುದನ್ನು ವಿಂಗಡಿಸಿ ಅರಿತುಕೊಳ್ಳದೆ ಇದ್ದರೆ ಮಾತ್ರ (ಹಾಗೆಂದು) ತಿಳಿದುಕೊಳ್ಳುವದು ಯುಕ್ತವಾಗುತ್ತದೆ. ಫಲಹೇತುಗಳ ವಿಷಯದಲ್ಲಿಯೂ ಹಾಗೆಯೇ² (ಎಂದರಿಯಬೇಕು).

(ಭಾಷ್ಯ)

೭೬೫. ನನು ಪ್ರಾಕೃತಸಂಬನ್ಧಾಪೇಕ್ಷಯಾ ಯುಕ್ತೇವ ಪ್ರತಿಪತ್ತಿಃ ಶಾಸ್ತ್ರಾರ್ಥ-
ವಿಷಯಾ ಫಲಹೇತುಭ್ಯಾಮ್ ಅನ್ಯಾತ್ಮತ್ವದರ್ಶನೇಽಪಿ ಸತಿ ‘ಇಷ್ಟಫಲಹೇತೌ
ಪ್ರವರ್ತಿತೋಽಸ್ಮಿ ಅನಿಷ್ಟಫಲಹೇತೋಶ್ಚ ನಿವರ್ತಿತೋಽಸ್ಮಿ’ ಇತಿ | ಯಥಾ
ಪಿತೃಪುತ್ರಾದೀನಾಮ್ ಇತರೇತರಾತ್ಮಾನ್ಯತ್ವದರ್ಶನೇ ಸತ್ಯಪಿ ಅನ್ಯೋನ್ಯನಿಯೋಗ
ಪ್ರತಿಷೇಧಾರ್ಥಪ್ರತಿಪತ್ತಿಃ | ನ | ವ್ಯತಿರಿಕ್ತಾತ್ಮದರ್ಶನಪ್ರತಿಪತ್ತೇಃ ಪ್ರಾಗೇವ ಫಲ-

1. ಹಿಂದೆ ಈ ದೋಷವು ಎಲ್ಲರಿಗೂ ಇದೆ ಎಂದು ಒಪ್ಪಿತ್ತು ; ಈಗ ಸ್ವಪಕ್ಷದಲ್ಲಿ ಆ ದೋಷವಿಲ್ಲವೆಂದು ತಿಳಿಸಿ ದ್ವೈತಿಗಳ ಪಕ್ಷದಲ್ಲಿ ದೋಷವಿದೆ ಎಂಬುದನ್ನು ದೃಢಪಡಿಸುತ್ತಾರೆ.

2. ನಾನು ಅಕರ್ತೃವಾದ ಆತ್ಮನು - ಎಂದು ತಿಳಿದುಕೊಳ್ಳದಿರುವವಾತನೇ ವಿಧಿಪ್ರತಿಷೇಧ ಶಾಸ್ತ್ರವು ತನಗಾಗಿ ಹೊರಟದೆ ಎಂದು ತಿಳಿದುಕೊಳ್ಳುತ್ತಾನೆ, ಧರ್ಮಾರ್ಥಮಗಳನ್ನು ಮಾಡಿ ಫಲವನ್ನು ಪಡೆಯುತ್ತೇನೆಂದೂ ತಿಳಿದುಕೊಳ್ಳುತ್ತಾನೆ - ಎಂದಭಿಪ್ರಾಯ.

ಹೇತೋಃ ಆತ್ಮಾಭಿಮಾನಸ್ಯ ಸಿದ್ಧತ್ವಾತ್ | ಪ್ರತಿಪನ್ನನಿಯೋಗಪ್ರತಿಷೇಧಾರ್ಥೋ
 ಹಿ ಫಲಹೇತುಭ್ಯಾಮ್ ಆತ್ಮನಃ ಅನ್ಯತ್ವಂ ಪ್ರತಿಪದ್ಯತೇ ನ ಪೂರ್ವಮ್ |
 ತಸ್ಮಾತ್ ವಿಧಿಪ್ರತಿಷೇಧಶಾಸ್ತ್ರಮ್ ಅವಿದ್ವದ್ವಿಷಯಮ್ ಇತಿ ಸಿದ್ಧಮ್ ||

(ಭಾಷ್ಯಾರ್ಥ)

(ಆಕ್ಷೇಪ) :- ಫಲಹೇತುಗಳಿಗಿಂತಲೂ ಬೇರೆಯಾದವನು ತಾನೆಂಬ ತಿಳಿವಳಿಕೆಯಿದ್ದರೂ ಪ್ರಕೃತಿಯ ಸಂಬಂಧದ ಕಾರಣದಿಂದ¹ “ಇಷ್ಟಫಲಕ್ಕೆ ಹೇತುವಾದ (ಧರ್ಮ)ದಲ್ಲಿ (ಶಾಸ್ತ್ರದಿಂದ) ಪ್ರವರ್ತನಾಗಿರುತ್ತೇನೆ, ಅನಿಷ್ಟಫಲಕ್ಕೆ ಹೇತುವಾದ (ಅಧರ್ಮ)ದಿಂದ ನಿವರ್ತನಾಗಿರುತ್ತೇನೆ” ಎಂದು ಶಾಸ್ತ್ರದ ಅರ್ಥದ ವಿಷಯವಾಗಿ ತಿಳಿವಳಿಕೆಯುಂಟಾಗುವದು ಯುಕ್ತವೇ ಆಗಿದೆಯಲ್ಲ ! ತಂದೆ, ಮಗ ಮುಂತಾದವರು ತಾವು ಒಬ್ಬರಿಗಿಂತ ಒಬ್ಬರು ಬೇರೆ ಎಂದು ತಿಳಿದುಕೊಂಡಿದ್ದರೂ (ಒಬ್ಬರಿಗೊಬ್ಬರಿಗೆ ಇರುವ ಸಂಬಂಧದ ನಿಮಿತ್ತದಿಂದ) ಒಬ್ಬರಿಗೆ ವಿಧಿಸಿದ್ದನ್ನೂ ನಿಷೇಧಿಸಿದ್ದನ್ನೂ ಇನ್ನೊಬ್ಬರು (ತಮಗೆ ವಿಧಿಸಿದೆ, ನಿಷೇಧಿಸಿದೆ) ಎಂದು ತಿಳಿದುಕೊಳ್ಳುವದು ಹೇಗೋ² (ಹಾಗೆ ಆತ್ಮಜ್ಞಾನಿಯೂ ತಿಳಿದುಕೊಳ್ಳಬಹುದಲ್ಲ) !

(ಪರಿಹಾರ) :- ಹಾಗಲ್ಲ. ಏಕೆಂದರೆ ಬೇರೆಯಾಗಿರುವ ಆತ್ಮನೇ ನಾನೆಂಬ ತಿಳಿವಳಿಕೆ(ಯುಂಟಾಗುವ) ಮೊದಲೇ ಫಲಹೇತುಗಳಲ್ಲಿ ತಾನೆಂಬ ಅಭಿಮಾನವು ಸಿದ್ಧವಾಗಿರುತ್ತದೆ. ವಿಧಿನಿಷೇಧಗಳ ಅರ್ಥವನ್ನು ತಿಳಿದುಕೊಂಡು (ಅನುಷ್ಠಾನ ಮಾಡಿದವನೇ) ತಾನು ಫಲಹೇತುಗಳಿಗಿಂತ ಬೇರೆ ಎಂದು ತಿಳಿದುಕೊಳ್ಳುತ್ತಾನೆಯೇ ಹೊರತು ಮೊದಲು ತಿಳಿದುಕೊಳ್ಳುವದಿಲ್ಲ.³ ಆದ್ದರಿಂದ ವಿಧಿಪ್ರತಿಷೇಧಗಳನ್ನು ತಿಳಿಸುವ ಶಾಸ್ತ್ರವು ಅಜ್ಞರ ವಿಷಯವೆಂದು ಸಿದ್ಧವಾಯಿತು.

(ಭಾಷ್ಯ)

೨೬೬. ನನು “ಸ್ವರ್ಗಕಾಮೋ ಯಜೇತ” (?), “ನ ಕಲಿಂ ಭಕ್ಷ

1. ದೇಹದ ಸಂಬಂಧದ ನಿಮಿತ್ತದಿಂದ ಎಂದರ್ಥ. ಫಲಹೇತುಗಳಿಗಿಂತ ಬೇರೆ ಎಂಬ ತಿಳಿವಳಿಕೆಯೆಂದರೆ ದೇಹಾದಿಗಳು ಸತ್ಯವೆಂಬ ತಿಳಿವಳಿಕೆಯೂ ಇರುತ್ತದೆ ಎಂದು ಪೂರ್ವಪಕ್ಷಿ ಭಾವಿಸಿರುತ್ತಾನೆ.

2. ತಂದೆಗೆ ವಿಧಿಸಿದ್ದ ಕರ್ಮವನ್ನು ಮಗನಿಗೆ ಒಪ್ಪಿಸುವ ಸಂಪ್ರತ್ಯಿಕರ್ಮವನ್ನು ಬೃ. ೧-೫-೧೨ ರಲ್ಲಿ ವರ್ಣಿಸಿದೆ.

3. ತಂದೆಮಕ್ಕಳ ದೃಷ್ಟಾಂತದಲ್ಲಿ ಇಬ್ಬರಿಗೂ ತಾವು ಕರ್ಮಕ್ಕೆ ಅಧಿಕಾರಿಗಳೆಂಬ ಅರಿವು ಇರುತ್ತದೆ ; ಆದರೆ ಆತ್ಮಜ್ಞಾನಿಗೆ ಕರ್ಮಶ್ರುತಿಗಳನ್ನು ಕೇಳಿದರೂ ತಾನು ಅಕರ್ತೃ, ಅಶರೀರಿ - ಎಂಬ ಅರಿವಿರುವದರಿಂದ ಕರ್ಮಾಧಿಕಾರವಿರುವದಿಲ್ಲ.

ಯೇತ್” (?) - ಇತ್ಯಾದೌ ಆತ್ಮವ್ಯತಿರೇಕದರ್ಶನಾಮ್ ಅಪ್ರವೃತ್ತೌ ಕೇವಲ ದೇಹಾದ್ಯಾತ್ಮದೃಷ್ಟೀನಾಂ ಚ, ಅತಃ ಕರ್ತುರಭಾವಾತ್ ಶಾಸ್ತ್ರಾನರ್ಥಕೃಮ್ ಇತಿ ಚೇತ್ | ನ | ಯಥಾಪ್ರಸಿದ್ಧಿತ್ ಏವ ಪ್ರವೃತ್ತಿನಿವೃತ್ತಪಪತ್ತೇಃ | ಈಶ್ವರ ಕ್ಷೇತ್ರಜ್ಞೈಕತ್ವದರ್ಶೀ ಬ್ರಹ್ಮವಿತ್ ತಾವತ್ ನ ಪ್ರವರ್ತತೇ | ತಥಾ ನೈರಾತ್ಮ್ಯವಾದ್ಯಪಿ ನಾಸ್ತಿ ಪರಲೋಕಃ ಇತಿ ನ ಪ್ರವರ್ತತೇ | ಯಥಾಪ್ರಸಿದ್ಧಸ್ತು² ವಿಧಿಪ್ರತಿಷೇಧ ಶಾಸ್ತ್ರಶ್ರವಣಾನ್ಯಥಾನುಪಪತ್ತಾ³ ಅನುಮಿತಾತ್ಮಾಸ್ತಿತ್ವಃ ಆತ್ಮವಿಶೇಷಾನಭಿಜ್ಞಃ ಕರ್ಮಫಲಸಂಘಾತತ್ಯಷ್ಟಃ ಶ್ರದ್ಧಧಾನತಯಾ⁴ ಚ ಪ್ರವರ್ತತೇ ಇತಿ ಸರ್ವೇಷಾಂ ನಃ ಪ್ರತ್ಯಕ್ಷಮ್ | ಅತಃ ನ ಶಾಸ್ತ್ರಾನರ್ಥಕೃಮ್ | ವಿವೇಕಿನಾಮ್ ಅಪ್ರವೃತ್ತಿ ದರ್ಶನಾತ್⁵ ತದನುಗಾಮಿನಾಮ್ ಅಪ್ರವೃತ್ತೌ ಶಾಸ್ತ್ರಾನರ್ಥಕೃಮ್ ಇತಿ ಚೇತ್ | ನ | ಕಸ್ಯಚಿದೇವ ವಿವೇಕೋಪಪತ್ತೇಃ | ಅನೇಕೇಷು ಹಿ ಪ್ರಾಣಿಷು ಕಶ್ಚಿದೇವ ವಿವೇಕೀ ಸ್ಯಾತ್ ಯಥಾ⁶ ಇದಾನೀಮ್ | ನ ಚ ವಿವೇಕಿನಮ್ ಅನುವರ್ತಂತೇ ಮೂಢಾಃ | ರಾಗಾದಿದೋಷತನ್ಮತ್ಪಾತ್ ಪ್ರವೃತ್ತೇಃ | ಅಭಿಚರಣಾದೌ ಚ ಪ್ರವೃತ್ತಿದರ್ಶನಾತ್ | ಸ್ವಾಭಾವ್ಯಾಚ್ಚ ಪ್ರವೃತ್ತೇಃ | “ಸ್ವಭಾವಸ್ತು ಪ್ರವರ್ತತೇ” (೫-೧೪) ಇತಿ ಹಿ ಉಕ್ತಮ್ ||

(ಭಾಷ್ಯಾರ್ಥ)

‘ಸ್ವರ್ಗಕಾಮನು ಯಾಗಮಾಡಬೇಕು’ (?) ‘ಕಲಂಜವನ್ನು⁷ ತಿನ್ನ ಬಾರದು’ (?) - (ಎಂಬಿವೇ) ಮುಂತಾದ (ವಿಧಿನಿಷೇಧ)ಗಳಲ್ಲಿ ಆತ್ಮನು (ಫಲ ಹೇತುಗಳಿಗಿಂತ) ಬೇರೆಯೆಂದು ತಿಳಿದವರೂ ಕೇವಲ ದೇಹಾದಿಗಳೇ ತಾವೆಂದು ತಿಳಿದವರೂ⁸ ತೊಡಗದಿದ್ದ ಮೇಲೆ ಆಗ (ಶಾಸ್ತ್ರಕರ್ಮಾನುಷ್ಠಾನಕ್ಕೆ) ಕರ್ತೃವೇ ಇಲ್ಲವೆಂದಾಗುವದರಿಂದ ಶಾಸ್ತ್ರವು ವ್ಯರ್ಥವೇ (ಆಗುವದಲ್ಲ) !

1. ‘ಯಥಾಪ್ರಸಿದ್ಧ ಏವ’ ಮ|| ಎಂಬುದಕ್ಕಿಂತ ಇದೇ ಉತ್ತಮವೆಂದು ತೋರುತ್ತದೆ.

2. ‘ಯಥಾಪ್ರಸಿದ್ಧತಸ್ತು’ ಅ|| ನಿ|| ಗು|| ವಾ||

3. ‘ಪ್ರತಿಷೇಧಶ್ರವಣಾ...’ ಗು

4. ‘ಶ್ರದ್ಧಧಾನಃ’ ಮ||

5. ‘ಪ್ರವೃತ್ತದರ್ಶನಾತ್’ ಮ||

6. ‘ಯಥೈವ’ ಮ||

7. ಕಲಂಜವೆಂದರೆ ಒಂದು ಬಗೆಯ ಗಿಡವೆಂದು ಕೆಲವರು, ವಿಷವನ್ನು ಬಳಿದ ಬಾಣಸಂಪರ್ಕವುಳ್ಳ ಮಾಂಸವೆಂದು ಮತ್ತೆ ಕೆಲವರು ಹೇಳುತ್ತಾರೆ.

8. ಶೂನ್ಯವಾದಿಗಳೂ ಇದರಲ್ಲಿಯೇ ಸೇರುತ್ತಾರೆ.

(ಪರಿಹಾರ) :- ಹಾಗಲ್ಲ. (ಲೋಕ)ಪ್ರಸಿದ್ಧಿಯಿಂದಲೇ¹ ಪ್ರವೃತ್ತಿ ನಿವೃತ್ತಿ ಗಳು ಆಗಬಹುದಾಗಿರುತ್ತದೆ. (ಹೇಗೆಂದರೆ) ಮೊದಲನೆಯದಾಗಿ ಈಶ್ವರನೂ ಕ್ಷೇತ್ರಜ್ಞನೂ ಒಬ್ಬನೇ - ಎಂದು ಅರಿತ ಬ್ರಹ್ಮಜ್ಞಾನಿಯು (ಕರ್ಮದಲ್ಲಿ) ತೊಡಗುವದಿಲ್ಲ ; ಇದರಂತೆ ಆತ್ಮನೇ ಇಲ್ಲವೆನ್ನುವವನೂ ಪರಲೋಕವಿಲ್ಲ - ಎಂದು (ಭಾವಿಸಿರುವದರಿಂದ) ತೊಡಗುವದಿಲ್ಲ. ಆದರೆ ವಿಧಿಪ್ರತಿಷೇಧಶಾಸ್ತ್ರವನ್ನು ಕೇಳಿ (ಈ ಶಾಸ್ತ್ರವು ಆತ್ಮನಿದ್ದರೆ ಹೊಂದುವದೇ ಹೊರತು) ಮತ್ತೊಂದು ರೀತಿಯಿಂದ ಹೊಂದುವದಿಲ್ಲವೆಂಬ (ಕಾರಣ)ದಿಂದ ಆತ್ಮನಿರಬೇಕೆಂದು ಅನುಮಾನ ಪ್ರಮಾಣದಿಂದ ನಿಶ್ಚಯಿಸಿದರೂ ಆತ್ಮನು ಇಂಥವನೆಂದು ಗೊತ್ತಾಗಿ ಅರಿಯದೆ ಇರುವ ಲೋಕಪ್ರಸಿದ್ಧನಾದ (ಪುರುಷನು) ಮಾತ್ರ ಕರ್ಮಫಲದಲ್ಲಿ ಆಶೆಯುಂಟಾದವನಾಗಿ ಶ್ರದ್ಧೆಯಿಂದ (ಕರ್ಮದಲ್ಲಿ) ತೊಡಗುತ್ತಾನೆ² - ಹೀಗೆಂಬುದು ನಮ್ಮೆಲ್ಲರಿಗೂ ಪ್ರತ್ಯಕ್ಷವಾಗಿರುತ್ತದೆ. ಆದ್ದರಿಂದ ಶಾಸ್ತ್ರವು ವ್ಯರ್ಥವಲ್ಲ.

(ಆಕ್ಷೇಪ) :- ವಿವೇಕಿಗಳು (ಕರ್ಮಗಳಲ್ಲಿ) ತೊಡಗದೆ ಇರುವದನ್ನು ಕಂಡು ಅವರನ್ನು ಹಿಂಬಾಲಿಸುವವರು (ಕರ್ಮಗಳಲ್ಲಿ) ತೊಡಗದೆ ಹೋಗಲಾಗಿ ಶಾಸ್ತ್ರವು ವ್ಯರ್ಥವೇ (ಆಗುವದಲ್ಲ) !

(ಪರಿಹಾರ) :- ಹಾಗಲ್ಲ. ಏಕೆಂದರೆ ಯಾವನಿಗೋ ಒಬ್ಬನಿಗೆ ಮಾತ್ರ ವಿವೇಕವುಂಟಾದೀತು. ಅನೇಕ ಜೀವರಲ್ಲಿ ಯಾವನೋ ಒಬ್ಬನು ಮಾತ್ರ - ಈಗಿನ (ಕಾಲ)ದಂತೆಯೇ³ ವಿವೇಕಿಯಾಗುವನು. ವಿವೇಕಿಗಳನ್ನು ಮೂಢರು ಅನುಸರಿಸುವದೂ ಇಲ್ಲ ; ಏಕೆಂದರೆ (ಕರ್ಮಗಳಲ್ಲಿ) ತೊಡಗುವದೆಂಬುದು ರಾಗವೇ ಮುಂತಾದ ದೋಷಗಳಿಗಧೀನವಾಗಿರುತ್ತದೆ ;⁴ ಮಾಟವೇ ಮುಂತಾದ ಕರ್ಮಗಳಲ್ಲಿ

1. ಶಾಸ್ತ್ರಕ್ಕೊಪ್ಪಾದ ಪ್ರಸಿದ್ಧಿಯಿಂದ ಎಂಬ ಆ|| ವ್ಯಾಖ್ಯಾನವು ಭಾಷ್ಯದ ವಾಕ್ಯಶೇಷಕ್ಕೆ ಅನುಗುಣವಲ್ಲ.

2. ಜ್ಞಾನಿಗಳೂ ನಾಸ್ತಿಕರೂ ಕರ್ಮದಲ್ಲಿ ತೊಡಗದಿದ್ದರೂ ಆಸ್ತಿಕರು ಲೋಕದಲ್ಲಿ ಪ್ರಸಿದ್ಧರಾಗಿರುವದರಿಂದ ಕರ್ಮಶಾಸ್ತ್ರಕ್ಕೆ ಅಧಿಕಾರಿಗಳಿಲ್ಲವೆನ್ನುವದು ಸರಿಯಲ್ಲ ಎಂಬುದು ಉತ್ತರದ ಸಾರವು. ಅತ್ಯಂತ ಅಜ್ಞನೂ ಆತ್ಮಜ್ಞನೂ ಕರ್ಮಕ್ಕೆ ಅಧಿಕಾರಿಗಳಲ್ಲ ; ದೇಹಾದಿಗಳಿಗಿಂತ ಬೇರೆಯಾಗಿ ಕರ್ತೃಭೋಕ್ತೃರೂಪನಾದ ಆತ್ಮನು ನಾನು ಎಂದು ಶಾಸ್ತ್ರವಚನಗಳಿಂದ ಊಹಿಸಿ ಲೋಕಾಂತರಜನ್ಮಾಂತರಫಲಗಳಿಗಾಗಿ ಕರ್ಮದಲ್ಲಿ ತೊಡಗುವವರೇ ಅಧಿಕಾರಿಗಳು.

3. ಈಗಿನ ಕಾಲದಲ್ಲಿ ಜ್ಞಾನಿಗಳಾದವರು ಬಹಳ ಜನವೇನೂ ಇಲ್ಲ ; ಮುಂದೆಯೂ ಹಾಗೆಯೇ ಕೆಲವರೇ ಇರುತ್ತಾರೆ.

4. ರಾಗದ್ವೇಷಭಯಾದಿಗಳಿಗೆ ವಶರಾಗಿರುವವರು ತಮ್ಮತಮ್ಮ ಕೆಲಸವನ್ನು ಮಾಡುವರೇ ಹೊರತು ವಿವೇಕಿಗಳನ್ನು ನೋಡಿ ಕರ್ಮಸಂನ್ಯಾಸವನ್ನು ಮಾಡರು.

(ಜನರು) ತೊಡಗುತ್ತಿರುವುದೂ ಕಂಡುಬರುತ್ತದೆ.¹ ಪ್ರವೃತ್ತಿಯೆಂಬುದು (ಜೀವರಿಗೆ) ಸ್ವಭಾವದಿಂದ (ಆಗುವ)ದೂ (ಆಗಿರುತ್ತದೆ)ಯಾದ್ದರಿಂದಲೂ (ಹೀಗೆಂದು ತಿಳಿಯಬೇಕು). 'ಆದರೆ ಸ್ವಭಾವವೇ ತೊಡಗುತ್ತದೆ' (೫-೧೪) ಎಂದಲ್ಲವೆ, ಹಿಂದೆ ಹೇಳಿರುತ್ತದೆ ?

ಸಂಸಾರವು ಅವಿದ್ಯಾಕಲ್ಪಿತವ್ಯವಹಾರವೇ

(ಭಾಷ್ಯ)

೭೬೭. ತಸ್ಮಾತ್ ಅವಿದ್ಯಾಮಾತ್ರಂ ಸಂಸಾರಃ ಯಥಾದೃಷ್ಟವಿಷಯ ಏವ | ನ ಕ್ಷೇತ್ರಜ್ಞಸ್ಯ ಕೇವಲಸ್ಯ ಅವಿದ್ಯಾ ತತ್ಕಾರ್ಯಂ ಚ | ನ ಚ ಮಿಥ್ಯಾಜ್ಞಾನಂ ಪರಮಾರ್ಥವಸ್ತು ದೂಷಯಿತುಂ ಸಮರ್ಥಮ್ | ನ ಹಿ ಉಷರದೇಶಂ ಸ್ನೇಹೇನ ಪಜ್ಞೀಕರ್ತುಂ ಶಕ್ನೋತಿ ಮರೀಚ್ಯುದಕಮ್ | ತಥಾ ಅವಿದ್ಯಾ ಕ್ಷೇತ್ರಜ್ಞಸ್ಯ ನ ಕಿಂಚಿತ್ ಕರ್ತುಂ ಶಕ್ನೋತಿ | ಅತಶ್ಚ² ಇದಮುಕ್ತಂ 'ಕ್ಷೇತ್ರಜ್ಞಂ ಚಾಪಿ ಮಾಂ ವಿದ್ಧಿ' (೧೩-೨), 'ಅಜ್ಞಾನೇನಾವೃತಂ ಜ್ಞಾನಮ್' (೫-೧೫) ಇತಿ ಚ ||

(ಭಾಷ್ಯಾರ್ಥ)

ಆದ್ದರಿಂದ ಸಂಸಾರವು ಬರಿಯ ಅವಿದ್ಯೆಯೇ,³ ಇದು (ಲೋಕದಲ್ಲಿ) ಕಂಡುಬರುವ (ಅಜ್ಞರ) ವಿಷಯವೇ ;⁴ ಬರಿಯ⁵ ಕ್ಷೇತ್ರಜ್ಞನಿಗೆ ಅವಿದ್ಯೆಯಾಗಲಿ ಅದರ ಕಾರ್ಯವಾಗಲಿ ಇಲ್ಲ, ತಪ್ಪುತಿಳಿವಳಿಕೆಯು ಪರಮಾರ್ಥವಸ್ತುವಿನಲ್ಲಿ ಯಾವ ದೋಷವನ್ನೂ ಉಂಟುಮಾಡಲಾರದು. ಬಿಸಿಲುಕುದುರೆಯ ನೀರು ಚೌಳುನೆಲವನ್ನು ತೇವದಿಂದ ಕೆಸರು ಮಾಡಲಾರದಷ್ಟೆ ? ಹೀಗೆಯೇ ಅವಿದ್ಯೆಯು ಕ್ಷೇತ್ರಜ್ಞನಲ್ಲಿ ಯಾವ (ದೋಷವನ್ನೂ) ಉಂಟುಮಾಡಲಾರದು. ಆದ್ದರಿಂದ "ಕ್ಷೇತ್ರಜ್ಞನನ್ನು ನನ್ನನ್ನಾಗಿ

1. ಕರ್ಮಿಗಳು ಉತ್ತಮಕರ್ಮಗಳಲ್ಲಿ ತೊಡಗುತ್ತಿದ್ದರೂ ದುಷ್ಟರು ಮಾಟವೇ ಮುಂತಾದವುಗಳಲ್ಲಿ ತೊಡಗುತ್ತಾರೆ. ವಿವೇಕಿಗಳನ್ನು ಎಲ್ಲರೂ ಅನುಸರಿಸುವದಿಲ್ಲವೆಂಬುದಕ್ಕೆ ಇದೊಂದು ಸಾಕ್ಷಿಯೆಂದು ಭಾವ. ಶಾಸ್ತ್ರಾನರ್ಥಕೃಪರಿಹಾರವನ್ನು ತೈ. ಭಾ. ಭಾ. ೭೮, ೭೯ ; ಪ್ರ. ಭಾ. ಭಾ. ೧೦೯ ; ಬೃ. ಭಾ. ೨-೧-೨೦ (ಭಾ. ಭಾ. ೩೨೨, ೩೨೩, ೩೨೪) - ಮುಂತಾದ ಭಾಷ್ಯಗಳಲ್ಲಿ ಮಾಡಿರುವದನ್ನು ಇದಕ್ಕೆ ಹೋಲಿಸಿ.

2. 'ಅತ ಇದಮ್' ಮ|| ; 'ಅತ ಉಕ್ತಮಿದಮ್' ಮೈ||

3. ಅವಿದ್ಯಾಕಲ್ಪಿತವೇ.

4. 'ಯಥಾದೃಷ್ಟ' ಎಂದರೆ ಪ್ರತ್ಯಕ್ಷಾನುಸಾರಿಯಾದ ಅಜ್ಞನು ಎಂದರ್ಥ - ಎಂಬ ಆ|| ವ್ಯಾಖ್ಯಾನಕ್ಕಿಂತ ನಮ್ಮ ಅನುವಾದವೇ ಹೆಚ್ಚು ಪ್ರಕೃತಾನುಸಾರಿಯೆಂದು ತೋರುವದು.

5. ಉಪಾಧಿಗಳಾದ ದೇಹೇಂದ್ರಿಯಾದಿಗಳ ಸಂಪರ್ಕವಿಲ್ಲದ.

ತಿಳಿ” (೧೩-೨) ಎಂದೂ, “ಅಜ್ಞಾನದಿಂದ ಜ್ಞಾನವು ಮುಸುಕಲ್ಪಟ್ಟಿರುತ್ತದೆ” (೫-೧೪) ಎಂದೂ (ಈ ಗೀತೆಯಲ್ಲಿ) ಹೇಳಿರುತ್ತದೆ.

ಪಂಡಿತಮೂರ್ಖರು

೭೬೮. ಅಥ ಕಿಮಿದಂ ಸಂಸಾರಿಣಾಮಿವ ‘ಅಹಮ್ ಏವಮ್,’ ‘ಮಮ ಇದಮ್’¹ ಇತಿ ಪಣ್ಣಿತಾನಾಮಪಿ ? ಶೃಣು | ಇದಂ ತತ್ಪಾಣ್ಣಿತ್ಯಂ ಯತ್ ಕ್ಷೇತ್ರೇ ಏವ ಆತ್ಮದರ್ಶನಮ್ | ಯದಿ ಪುನಃ ಕ್ಷೇತ್ರಜ್ಞಮ್ ಅವಿಕ್ರಿಯಂ ಪಶ್ಯೇಯುಃ , ತತಃ ನ ಭೋಗಂ ಕರ್ಮ ವಾ ಆಕಾಂಕ್ಷಿಯುಃ ‘ಮಮ ಸ್ಯಾತ್’ ಇತಿ | ವಿಕ್ರಿಯೈವ ಭೋಗಕರ್ಮಣೇ² | ಅಥ ಏವಂ ಸತಿ ಫಲಾರ್ಥಿತ್ವಾತ್ ಅವಿದ್ವಾನ್ ಪ್ರವರ್ತತೇ | ವಿದುಷಃ ಪುನಃ ಅವಿಕ್ರಿಯಾತ್ಮದರ್ಶಿನಃ ಫಲಾರ್ಥಿತ್ವಾಭಾವಾತ್ ಪ್ರವೃತ್ತನುಪಪತ್ತೌ ಕಾರ್ಯಕರಣಸಂಘಾತವ್ಯಾಪಾರೋಪರಮೇ ನಿವೃತ್ತಿಃ ಉಪಚರ್ಯತೇ ||

(ಭಾಷ್ಯಾರ್ಥ)

(ಆಕ್ಷೇಪ) :- ಹಾಗಾದರೆ ಸಂಸಾರಿಗಳಂತೆ ಪಂಡಿತರಿಗೂ “ನಾನು ಹೀಗೆ (ಇರುವೆನು)” ‘ಇದು ನನ್ನದು’ ಎಂದು (ಭಾವನೆಯಿರುವದಲ್ಲ), ಇದೇನು ?

(ಪರಿಹಾರ) :- ಕೇಳು. ಕ್ಷೇತ್ರದಲ್ಲಿಯೇ ಆತ್ಮನೆಂಬ ಬುದ್ಧಿಯಿರುವದೇ ಅವರ ಈ ಪಾಂಡಿತ್ಯವು.³ ಹಾಗಿಲ್ಲದೆ ಅವರು ವಿಕಾರವಿಲ್ಲದ ಕ್ಷೇತ್ರಜ್ಞನನ್ನೇ ಕಂಡು ಕೊಂಡಿದ್ದರೆ, ಆಗ ಭೋಗವನ್ನಾಗಲಿ ಕರ್ಮವನ್ನಾಗಲಿ ನನಗೆ ಆಗಲಿ ಎಂದು ಬಯಸುತ್ತಿರಲಿಲ್ಲ. ಭೋಗಕರ್ಮಗಳೆರಡೂ ವಿಕಾರವೇ. ಹೀಗಿರುವದರಿಂದ ಅಜ್ಞಾನು ಫಲವನ್ನು ಬಯಸುವವನಾದ್ದರಿಂದ ಬಯಸುತ್ತಾನೆ. ವಿಕಾರರಹಿತನಾದ ಆತ್ಮನನ್ನು ಕಂಡುಕೊಂಡಿರುವ ಆತ್ಮಜ್ಞಾನಿಗೆ ಮಾತ್ರ ಫಲವನ್ನು ಬಯಸುವದೆಂಬುದು ಇಲ್ಲದ್ದರಿಂದ (ಅವನು ಕರ್ಮದಲ್ಲಿ) ತೊಡಗುವದೆಂಬುದು ಹೊಂದುವದಿಲ್ಲವಾದ ಕಾರಣ ಕಾರ್ಯಕರಣಸಂಘಾತದ ವ್ಯಾಪಾರವು (ತಾನೇ) ನಿಲ್ಲಲು ನಿವೃತ್ತಿ(ಯನ್ನು ಅನುಸರಿಸುತ್ತಾನೆಂದು) ಉಪಚಾರಕ್ಕೆ⁴ ಹೇಳಲಾಗಿದೆ.

1. ‘ಅಹಮೇವಮ್, ಮಮೈವೇದಮ್’ ಅ|| ನಿ|| ಗು|| ವಾ|| ; ‘ಅಹಂ ಮಮೇದ ಮಿತಿ’ ಮ|| ; ಇಲ್ಲಿ ಕೊಟ್ಟಿರುವುದು ಮೈ|| ಪಾಠ.

2. ‘ವಿಕ್ರಿಯೈವ ಹಿ ಭೋಗಾಃ ಕರ್ಮಾಣಿ ಚ’ ಮ||

3. ಆತ್ಮನು ಅಹಂಪ್ರತ್ಯಕ್ಕೆ ವಿಷಯನೆಂದು ಬಗೆಯುವ ದೈತಿಗಳ ಮತವಿದು. ಅಹಂಕಾರವು ಕ್ಷೇತ್ರವೇ ಎಂದೂ ಆತ್ಮನು ಅಹಂಪ್ರತ್ಯಯಕ್ಕೂ ಸಾಕ್ಷಿಯೆಂದೂ ಹೇಳುವ ಗೀತೋಪದೇಶಕ್ಕೆ ಇವರ ಮತವು ವಿರುದ್ಧ.

4. ನಿಜವಾಗಿ ಅವನಿಗೆ ಪ್ರವೃತ್ತಿಯಂತೆ ನಿವೃತ್ತಿಯೂ ಇಲ್ಲ.

(ಭಾಷ್ಯ)

೭೬೯. ಇದಂ ಚ ಅನ್ಯತ್ ಪಾಣ್ಡಿತ್ಯಂ ಕೇಷಾಂಚಿತ್¹ ಅಸ್ತು | ಕ್ಷೇತ್ರಜ್ಞಃ ಈಶ್ವರ ಏವ | ಕ್ಷೇತ್ರಂ ಚ ಅನ್ಯತ್ ಕ್ಷೇತ್ರಜ್ಞಸ್ಯೈವ ವಿಷಯಃ | ಅಹಂ ತು ಸಂಸಾರೀ ಸುಖೀ ದುಃಖೀ² | ಸಂಸಾರೋಪರಮಶ್ಚ³ ಮಮ ಕರ್ತವ್ಯಃ ಕ್ಷೇತ್ರಕ್ಷೇತ್ರಜ್ಞ ವಿಜ್ಞಾನೇನ ಧ್ಯಾನೇನ ಚ ಈಶ್ವರಂ ಕ್ಷೇತ್ರಜ್ಞಂ ಸಾಕ್ಷಾತ್ಪ್ರತ್ಯಾ ತತ್ಸ್ವರೂಪಾವಸ್ಥಾನೇನ ಇತಿ | ಯಶ್ಚ ಏವಂ ಬುದ್ಧ್ಯತೇ ಯಶ್ಚ ಬೋಧಯತಿ ನಾಸೌ ಕ್ಷೇತ್ರಜ್ಞ ಇತ್ಯೇವಂ ಮನ್ವಾನಃ⁴ ಸ ಪಣ್ಡಿ ತಾಪಸದಃ ಸಂಸಾರಮೋಕ್ಷಯೋಃ ಶಾಸ್ತ್ರಸ್ಯ ಚ ಅರ್ಥವತ್ತ್ವಂ ಕರೋಮಿ ಇತಿ, ಆತ್ಮಹಾ ಸ್ವಯಂಮೂಢಃ ಅನ್ಯಾಂಶ್ಚ ವ್ಯಾಮೋಹಯತಿ ಶಾಸ್ತ್ರಾರ್ಥಸಂಪ್ರದಾಯರಹಿತತ್ವಾತ್ ಶ್ರುತಹಾನಿಮ್ . ಅಶ್ರುತಕಲ್ಪನಾಂ ಚ ಕುರ್ವನ್ | ತಸ್ಮಾತ್ ಅಸಂಪ್ರದಾಯವಿತ್ ಸರ್ವಶಾಸ್ತ್ರವಿದಪಿ ಮೂರ್ಖವದೇವ⁵ ಉಪೇಕ್ಷಣೀಯಃ ||

(ಭಾಷ್ಯಾರ್ಥ)

ಮತ್ತೆ ಕೆಲವರ ಬೇರೊಂದು (ಬಗೆಯ) ಈ ಪಾಂಡಿತ್ಯವೂ ಆಗಲಿ ! “ಕ್ಷೇತ್ರಜ್ಞನು ಈಶ್ವರನೇ ; ಕ್ಷೇತ್ರವೂ ಬೇರೆಯಾಗಿ ಕ್ಷೇತ್ರಜ್ಞನಿಗೇ ವಿಷಯ (ವಾಗಿರುತ್ತದೆ). ನಾನು ಮಾತ್ರ ಸಂಸಾರಿಯು ; ಸುಖಿಯು, ದುಃಖಿಯು ; ಕ್ಷೇತ್ರ ಕ್ಷೇತ್ರಜ್ಞರನ್ನು (ವಿವೇಚಿಸಿ) ಅರಿತುಕೊಳ್ಳುವದರಿಂದಲೂ ಧ್ಯಾನದಿಂದ ಕ್ಷೇತ್ರಜ್ಞನಾದ ಈಶ್ವರನನ್ನು ಸಾಕ್ಷಾತ್ಕಾರಮಾಡಿಕೊಂಡು ಆತನ ಸ್ವರೂಪದಲ್ಲಿ ನೆಲೆ ನಿಲ್ಲುವದರಿಂದಲೂ ನಾನು ಸಂಸಾರದ ನಾಶವನ್ನು ಮಾಡಿಕೊಳ್ಳಬೇಕಾಗಿದೆ.”⁶ ಯಾವನು ಹೀಗೆಂದು ತಿಳಿಯುವನೋ ಮತ್ತು ಇವನು ಕ್ಷೇತ್ರಜ್ಞನಲ್ಲ ಎಂದು ಭಾವಿಸಿ

1. 'ಕಸ್ಯಚಿತ್' ನಿ||

2. 'ಚ' ಹೆಚ್ಚಾಗಿ ಅ|| ನಿ|| ಗು||

3. 'ಸಂಸಾರೋಪರಮಸ್ತು'

4. ಅಚ್ಚಿನ ಪುಸ್ತಕಗಳಲ್ಲಿರುವ 'ಯಃ' ಬೇಕಿಲ್ಲ ; ಅಥವಾ ಅನ್ವಯಕ್ಕಾಗಿ ಮತ್ತೆ ಹಾಕಿಕೊಂಡದ್ದೆಂದು ಭಾವಿಸಬೇಕು.

5. 'ಮೂರ್ಖ ಇವ' ಮ||

6. ಈ ಮತದಲ್ಲಿ ಮಹಾಭೂತಾದಿಧೃತ್ಯಂತವಾದ ತತ್ತ್ವಗಳ ಗುಂಪು ಕೇತ್ರವು ; ಇದನ್ನರಿಯುವ ಈಶ್ವರನು ಕ್ಷೇತ್ರಜ್ಞನು. ಕ್ಷೇತ್ರಜ್ಞನನ್ನು ಅರಿತು ಧ್ಯಾನಿಸಿ ಸಾಕ್ಷಾತ್ಕಾರ ಮಾಡಿಕೊಂಡರೆ ಸತ್ತಬಳಿಕ ಈಶ್ವರಸಾಯುಜ್ಯವಾಗುವದು.

ಯಾವನು (ಮತ್ತೊಬ್ಬನಿಗೆ) ಬೋಧಿಸುವನೋ ಆ ಪಂಡಿತಮೂರ್ಖನು¹ ಸಂಸಾರ ಮೋಕ್ಷಗಳಿಗೂ ಶಾಸ್ತ್ರಕ್ಕೂ ಸಾರ್ಥಕ್ಯವನ್ನು ಕಲ್ಪಿಸುತ್ತೇನೆಂದು² ಆತ್ಮಹತ್ಯೆಯನ್ನು ಮಾಡಿಕೊಂಡು³ ಶಾಸ್ತ್ರಕ್ಕೆ ಅರ್ಥವನ್ನು (ತಿಳಿದುಕೊಳ್ಳುವ) ಸಂಪ್ರದಾಯವಿಲ್ಲದ್ದರಿಂದ ಹೇಳಿರುವದನ್ನು ಬಿಡುವದು, ಮತ್ತು ಹೇಳದೆ ಇರುವದನ್ನು ಕಲ್ಪಿಸುವದು⁴ - (ಈ ಎರಡನ್ನೂ) ಮಾಡುತ್ತಾ ತಾನೂ ಮೂಢನಾಗಿ ಮಿಕ್ಕವರನ್ನೂ ಮರುಳುಗೊಳಿಸುತ್ತಿರುವನು. ಆದ್ದರಿಂದ ಸಂಪ್ರದಾಯವನ್ನರಿಯದ (ಅವನು) ಸರ್ವಶಾಸ್ತ್ರಗಳನ್ನೂ ಬಲ್ಲವನಾಗಿದ್ದರೂ ಅವನನ್ನು ಮೂರ್ಖನಂತೆಯೇ ಉಪೇಕ್ಷೆಮಾಡಬೇಕು.

ಕ್ಷೇತ್ರಜ್ಞನಲ್ಲಿ ಅವಿದ್ಯೆಯಿದೆ ಎಂಬುದಕ್ಕೆ ಪ್ರಮಾಣವಿಲ್ಲ

(ಭಾಷ್ಯ)

220. ಯತ್ತು ಉಕ್ತಮ್ - ಈಶ್ವರಸ್ಯ ಕ್ಷೇತ್ರಜ್ಞೈಕತ್ವೇ ಸಂಸಾರಿತ್ವಂ ಪ್ರಾಪ್ನೋತಿ, ಕ್ಷೇತ್ರಜ್ಞಾನಂ ಚ ಈಶ್ವರೈಕತ್ವೇ ಸಂಸಾರಿಣೋಽಭಾವಾತ್ ಸಂಸಾರಾಭಾವಪ್ರಸಜ್ಞಃ ಇತಿ | ಏತೌ ದೋಷೌ ಪ್ರತ್ಯುಕ್ತೌ ವಿದ್ಯಾವಿದ್ಯಯೋಃ ವೈಲಕ್ಷಣ್ಯಾಭ್ಯುಪಗಮಾತ್ ಇತಿ | ಕಥಮ್ ? ಅವಿದ್ಯಾಪರಿಕಲ್ಪಿತದೋಷೇಣ ತದ್ವಿಷಯಂ ವಸ್ತು ಪಾರಮಾರ್ಥಿಕಂ ನ ದುಷ್ಯತಿ ಇತಿ | ತಥಾ ಚ ದೃಷ್ಟಾಂತೋ ದರ್ಶಿತಃ - ಮರೀಚ್ಯಮ್ಭಸಾ ಊಷರದೇಶೋ ನ ಪಜ್ಞೀಕ್ರಿಯತೇ⁵ ಇತಿ | ಸಂಸಾರಿಣಃ ಅಭಾವಾತ್ ಸಂಸಾರಾಭಾವಪ್ರಸಜ್ಞದೋಷೋಽಪಿ ಸಂಸಾರಸಂಸಾರಿಣೋಃ ಅವಿದ್ಯಾ ಕಲ್ಪಿತತ್ವೋಪಪತ್ತಾ ಪ್ರತ್ಯುಕ್ತಃ ||

1. ಎಲ್ಲಾ ಕ್ಷೇತ್ರಗಳಲ್ಲಿಯೂ ಇರುವ ಕ್ಷೇತ್ರಜ್ಞನು ಈಶ್ವರನೇ ಎಂದು ಹೇಳಿದ್ದರೂ ತಾನು ಕ್ಷೇತ್ರಜ್ಞನಲ್ಲವೆಂಬ ಅರ್ಥವನ್ನು ತೆಗೆಯುವ ಪಾಂಡಿತ್ಯವು ಮೂರ್ಖತನವೇ.

2. ಸಂಸಾರಮೋಕ್ಷಗಳೂ ಸತ್ಯ, ಶಾಸ್ತ್ರೋಕ್ತರೀತಿಯಿಂದ ಧ್ಯಾನಮಾಡಿ ಪರಮೇಶ್ವರ ಸಾಯುಜ್ಯವನ್ನು ಪಡೆಯಬೇಕಾದ್ದರಿಂದ ಶಾಸ್ತ್ರವೂ ವ್ಯರ್ಥವಲ್ಲ - ಎಂದು ಪೂರ್ವಪಕ್ಷಿಯ ಭಾವ. ಧ್ಯಾನವನ್ನು ಅವಿದ್ಯಾದೃಷ್ಟಿಯಿಂದ ಬೋಧಿಸಿದೆ ಎಂಬುದನ್ನು ತಿಳಿಯದೆ ಭೇದವೆಲ್ಲವೂ ಸತ್ಯವೇ ಎಂದು ಬಗೆಯುವ ಉಪಾಸನಾವಾದಿಗಳ ಈ ಮತವನ್ನು ಮಾಂ. ಕಾ. ಭಾ. ೩-೧ (ಭಾ. ಭಾ. ೧೨೮)ರಲ್ಲಿ ಖಂಡಿಸಿದೆ. ಸೂ. ಭಾ. ೧-೪-೨೧ನ್ನು ನೋಡಿ.

3. ನಿತ್ಯಮುಕ್ತನಾದ ಆತ್ಮನಿಗೆ ಮುಕ್ತಿಯನ್ನು ಕಲ್ಪಿಸುವದರಿಂದ ಇವನು ಆತ್ಮಘಾತಿಯು.

4. ಅನುಭವಿಗಳಿಂದ ಶಾಸ್ತ್ರಾರ್ಥವನ್ನು ಪಡೆದರೆ ಸಂಪ್ರದಾಯವನ್ನು ಬಲ್ಲವನಾಗುವನು. ಅದಿಲ್ಲದ್ದರಿಂದ ಪೂರ್ವಪಕ್ಷಿಯು ಇಲ್ಲಿ ಹೇಳಿರುವ ಜೀವೇಶ್ವರೈಕ್ಯವನ್ನು ಬಿಟ್ಟು ಹೇಳದೆ ಇರುವ ಜೀವೇಶ್ವರಭೇದವನ್ನು ಕಲ್ಪಿಸಿಕೊಂಡಿರುತ್ತಾನೆ.

5. 'ನಾದ್ರೀಕ್ರಿಯತೇ' ಮ|| ಮೈ||

(ಭಾಷ್ಯಾರ್ಥ)

ಈಶ್ವರನು ಕ್ಷೇತ್ರಜ್ಞನೊಡನೆ ಒಂದಾದರೆ (ಅವನಿಗೆ) ಸಂಸಾರಿತ್ವವು ಬಂದೊದಗುತ್ತದೆ ; ಕ್ಷೇತ್ರಜ್ಞರು ಈಶ್ವರನೊಡನೆ ಒಂದಾದರೆ ಸಂಸಾರಿಯೇ ಇಲ್ಲದ್ದರಿಂದ ಸಂಸಾರವೂ ಇಲ್ಲವೆಂದಾಗುತ್ತದೆ - ಎಂದು (ಪೂರ್ವಪಕ್ಷದಲ್ಲಿ) ಹೇಳುತ್ತಷ್ಟೆ ? ವಿದ್ಯೆ, ಅವಿದ್ಯೆ - ಇವುಗಳಿಗೆ ವೈಲಕ್ಷಣ್ಯವನ್ನು ಅಂಗೀಕರಿಸುವದರಿಂದ (ಯಾವ ದೋಷವೂ ಇಲ್ಲ) ಎಂದು ಇವೆರಡು ದೋಷಗಳನ್ನೂ ಪರಿಹರಿಸಿ ಕೊಂಡದ್ದಾಯಿತು. ಹೇಗೆ ? ಎಂದರೆ ; ಅವಿದ್ಯೆಯಿಂದ ಕಲ್ಪಿತವಾದ ದೋಷದಿಂದ ಆ (ಕಲ್ಪನೆಗೆ) ವಿಷಯವಾದ ಪರಮಾರ್ಥವಸ್ತುವಿನಲ್ಲಿ ಯಾವ (ನಿಜವಾದ) ದೋಷವೂ ಉಂಟಾಗುವದಿಲ್ಲವಾದ್ದರಿಂದ. ಬಿಸಿಲುಕುದುರೆಯ ನೀರಿನಿಂದ ಚೌಳುನೆಲವೇನೂ ಕೆಸರಾಗುವದಿಲ್ಲ ಎಂದು ಅದಕ್ಕೆ ತಕ್ಕ ದೃಷ್ಟಾಂತವನ್ನೂ ತೋರಿಸಿದ್ದಾಯಿತು. ಸಂಸಾರಿಯೇ ಇಲ್ಲದ್ದರಿಂದ ಸಂಸಾರವೂ ಇಲ್ಲವಾಗಬೇಕಾಗುವದೆಂಬ ದೋಷವನ್ನು ಕೂಡ ಸಂಸಾರಸಂಸಾರಿಗಳು ಅವಿದ್ಯಾಕಲ್ಪಿತವಾಗಿರಬಹುದೆಂದು (ಹೇಳಿ) ಪರಿಹರಿಸಿದ್ದಾಗಿದೆ.¹

ಅವಿದ್ಯೆ ಯಾರಿಗೆ ಸೇರಿದ್ದು ?

(ಭಾಷ್ಯ)

೭೭೧. ನನು ಅವಿದ್ಯಾವತ್ತ್ವಮೇವ ಕ್ಷೇತ್ರಜ್ಞಸ್ಯ ಸಂಸಾರಿತ್ವದೋಷಃ ತತ್ಪ್ರತಂ ಚ ದುಃಖಿತ್ವಾದಿ ಪ್ರತ್ಯಕ್ಷಮ್ ಉಪಲಭ್ಯತೇ ಇತಿ ಚೇತ್ | ನ | ಜ್ಞೇಯಸ್ಯ ಕ್ಷೇತ್ರಧರ್ಮತ್ವಾತ್, ಜ್ಞಾತುಃ ಕ್ಷೇತ್ರಜ್ಞಸ್ಯ ತತ್ಪ್ರತದೋಷಾನುಪಪತ್ತೇಃ | ಯಾವತ್ ಕಿಂಚಿತ್ ಕ್ಷೇತ್ರಜ್ಞಸ್ಯ ದೋಷಜಾತಮ್ ಅವಿದ್ಯಮಾನಮ್² ಆಸಂಜ್ಞಾಯಸಿ, ತಸ್ಯ ಜ್ಞೇಯತ್ಪೋಪಪತ್ತೇಃ ಕ್ಷೇತ್ರಧರ್ಮತ್ವಮೇವ ನ ಕ್ಷೇತ್ರಜ್ಞಧರ್ಮತ್ವಮ್ | ನ ಚ ತೇನ ಕ್ಷೇತ್ರಜ್ಞೋ ದುಷ್ಯತಿ | ಜ್ಞೇಯೇನ ಜ್ಞಾತುಃ ಸಂಸರ್ಗಾನುಪಪತ್ತೇಃ | ಯದಿ ಹಿ ಸಂಸರ್ಗಃ ಸ್ಯಾತ್ ಜ್ಞೇಯತ್ವಮೇವ³ ನೋಪಪದ್ಯೇತ | ಯದಿ ಆತ್ಮನೋ ಧರ್ಮಃ

1. ಹಿಂದೆ ಹೇಳಿದ ಭಾಷ್ಯದ ಸಾರವನ್ನು ಇಲ್ಲಿ ಅನುವಾದಮಾಡಿಕೊಂಡಿರುವುದು ಅವಿದ್ಯೆ ಯಾರಿಗೆ ಎಂಬುದನ್ನು ಸ್ಪಷ್ಟವಾಗಿ ನಿರ್ಧರಿಸುವದಕ್ಕೆ. ಹಿಂದೆ ಭಾ. ಭಾ. ೭೬೧ರಲ್ಲಿ ಅದು ಅಂತಃಕರಣಧರ್ಮವೆಂದು ಹೇಳಿರುವುದು ಸಾಂಖ್ಯಪ್ರಕ್ರಿಯೆಯನ್ನವಲಂಬಿಸಿ. ಈಗ ವ್ಯವಹಾರ ದೃಷ್ಟಿಯಿಂದ ಆತ್ಮನಲ್ಲಿ ಅವಿದ್ಯೆ ತೋರಿದರೂ ಪರಮಾರ್ಥವಾಗಿ ಯಾರ ಧರ್ಮವೂ ಅಲ್ಲ ಎಂದು ನಿರ್ಣಯಿಸಲಾಗುವುದು.

2. ಮ|| ದಲ್ಲಿಲ್ಲ ; ಇಲ್ಲದಿದ್ದರೂ ಸಾಗುತ್ತದೆ.
ಮ||

3. 'ಜ್ಞಾತ್ಯತ್ವಮೇವ'

ಅವಿದ್ಯಾವತ್ತ್ವಂ ದುಃಖಿತ್ವಾದಿ ಚ,¹ ಕಥಂ ಭೋಃ ಪ್ರತ್ಯಕ್ಷಮ್ ಉಪ
ಲಭ್ಯತೇ,² ಕಥಂ ವಾ ಕ್ಷೇತ್ರಜ್ಞಧರ್ಮಃ ? 'ಜ್ಞೇಯಂ ಚ³ ಸರ್ವಂ ಕ್ಷೇತ್ರಮ್, ಜ್ಞಾತೃವ
ಕ್ಷೇತ್ರಜ್ಞಃ' ಇತಿ ಅವಧಾರಿತೇ ಅವಿದ್ಯಾದುಃಖಿತ್ವಾದೇಃ⁴ ಕ್ಷೇತ್ರಜ್ಞವಿಶೇಷಣತ್ವಂ
ಕ್ಷೇತ್ರಜ್ಞಧರ್ಮತ್ವಮ್, ತಸ್ಯ ಚ ಪ್ರತ್ಯಕ್ಷೋಪಲಭ್ಯತ್ವಮ್ ಇತಿ ವಿರುದ್ಧಮ್ ಉಚ್ಯತೇ
ಅವಿದ್ಯಾಮಾತ್ರಾವಷ್ಟಮ್ಭಾತ್ ಕೇವಲಮ್ ||

(ಭಾಷ್ಯಾರ್ಥ)

(ಆಕ್ಷೇಪ) :- (ಇವನಿಗೆ) ಅವಿದ್ಯೆಯಿರುವದೆಂಬುದೇ ಕ್ಷೇತ್ರಜ್ಞನಿಗೆ
ಸಂಸಾರಿತ್ವವೆಂಬ ದೋಷವು ; ಮತ್ತು ಅದರಿಂದಾದ ದುಃಖಿತ್ವಾದಿ (ದೋಷವೂ)
ಪ್ರತ್ಯಕ್ಷವಾಗಿ ಕಾಣುತ್ತಿದೆಯಲ್ಲ !⁵

(ಪರಿಹಾರ) :- ಹಾಗಲ್ಲ. ಏಕೆಂದರೆ ಜ್ಞೇಯವಾದದ್ದು ಕ್ಷೇತ್ರದ ಧರ್ಮ
ವಾಗಿರುವದರಿಂದ ಜ್ಞಾತೃವಾದ ಕ್ಷೇತ್ರಜ್ಞನಿಗೆ ಅದರಿಂದಾಗಿ (ಯಾವ) ದೋಷವೂ
ಆಗುವಹಾಗಿಲ್ಲ. ಕ್ಷೇತ್ರಜ್ಞನಲ್ಲಿಲ್ಲದ ಯಾವದೊಂದಿಷ್ಟು ದೋಷಸಮೂಹವನ್ನು⁶
(ಅವನಿಗೆ) ಅಂಟಿಸುವೆಯೋ, ಅದು (ಎಲ್ಲವೂ) ಜ್ಞೇಯವೆಂದೇ ಆಗುವದರಿಂದ
ಕ್ಷೇತ್ರಧರ್ಮವೇ ಹೊರತು ಕ್ಷೇತ್ರಜ್ಞನ ಧರ್ಮವಲ್ಲ. ಅದರಿಂದ ಕ್ಷೇತ್ರಜ್ಞನಲ್ಲಿ
(ಯಾವ) ಕಲಂಕವೂ ಆಗುವದಿಲ್ಲ. ಏಕೆಂದರೆ ಜ್ಞೇಯದೊಡನೆ ಜ್ಞಾತೃವಿಗೆ
ಸಂಬಂಧವುಂಟಾಗಲಾರದು ; (ಏಕೆಂದರೆ ಹಾಗೆ) ಸಂಬಂಧವುಂಟಾದರೆ ಜ್ಞೇಯತ್ವವೇ
(ಅದಕ್ಕೆ) ಹೊಂದಲಾರದು.⁷ ಅವಿದ್ಯೆಯಿರುವದೂ ದುಃಖಿಯಾಗಿರುವದೇ ಮುಂತಾ
ದದ್ದೂ ಆತ್ಮನ ಧರ್ಮವಾದರೆ, ಅದು ಪ್ರತ್ಯಕ್ಷವಾಗಿ ಕಾಣಬರುತ್ತದೆ(ಯಲ್ಲ, ಅದು)

1. 'ದುಃಖಿತತ್ವಾದಿ ಚ' ಅ|| ನಿ|| ; 'ಸುಖಿತ್ವದುಃಖಿತ್ವಾದಿ ಚ' ಮೈ ||

2. 'ಉಪಲಭ್ಯತೇ' ಮೈ ||

3. 'ತತ್' ಎಂದು ಹೆಚ್ಚಾಗಿ ಮ|| ಮೈ||

4. 'ದುಃಖಿತತ್ವಾದೇಃ' ಅ|| ನಿ||

5. ಅನುಭವಕ್ಕೆ ಬರುವದನ್ನು ಇಲ್ಲವೆನ್ನಬಹುದೆ ? - ಎಂದು ಭಾವ.

6. 'ಅವಿದ್ಯಮಾನಮ್' ಎಂಬ ಮಾತು ಇಲ್ಲದೆ ಇರುವ ಪಾಠದಲ್ಲಿ 'ಕ್ಷೇತ್ರಜ್ಞನಿಗೆ
ಯಾವದೊಂದಿಷ್ಟು ದೋಷಸಮೂಹವನ್ನು' ಎಂದು ಕನ್ನಡಿಸಿಕೊಳ್ಳಬೇಕು.

7. ಆತ್ಮನಾಗಲಿ ಅವನ ಧರ್ಮವಾಗಲಿ ಆತ್ಮನಿಗೇ ಜ್ಞೇಯವಾಗಲಾರದು ಎಂದು ಭಾವ.
'ಜ್ಞಾತೃತ್ವಮೇವ' ಎಂಬ ಮ || ಪಾಠಕ್ಕೆ 'ಕಂಡುಬರುವ ಆತ್ಮನು ಜ್ಞಾತೃವೆಂಬುದು ಹೇಗೆ ?' -
ಎಂಬ ಭಾವವನ್ನು ಕಲ್ಪಿಸಬೇಕಾಗುವದು. ಪ್ರಕೃತಕ್ಕೆ ನಾವು ಒಪ್ಪಿರುವ ಪಾಠವೇ ಸಾಕೆಂದು
ತೋರುತ್ತದೆ.

ಹೇಗಯ್ಯ ? ಅದು ಕ್ಷೇತ್ರಜ್ಞನ ಧರ್ಮ(ವೆನ್ನುವುದಾದರೂ) ಹೇಗೆ ?¹ ಜ್ಞೇಯ ವಾಗಿರುವದೆಲ್ಲವೂ ಕ್ಷೇತ್ರವು, ಕ್ಷೇತ್ರಜ್ಞನು ಜ್ಞಾತೃವೇ - ಎಂದು ನಿಶ್ಚಯಮಾಡಿದ ಮೇಲೂ ಅವಿದ್ಯೆ, ದುಃಖಿತ್ಯ - ಮುಂತಾದದ್ದು ಕ್ಷೇತ್ರಜ್ಞನ ವಿಶೇಷಣವೆಂದೂ ಎಂದರೆ ಕ್ಷೇತ್ರಜ್ಞನ ಧರ್ಮವೆಂದೂ² ಅದು ಪ್ರತ್ಯಕ್ಷವಾಗಿ ಕಂಡುಬರುತ್ತಿದೆಯೆಂದೂ ಬರಿಯ ಅವಿದ್ಯೆಯನ್ನೇ ಅವಲಂಬಿಸಿ ವಿರುದ್ಧವಾಗಿ ಹೇಳುತ್ತಿರುವೆಯಲ್ಲ !³

(ಭಾಷ್ಯ)

೭೭೨. ಅತ್ರ ಅಹ - ಸಾ ಅವಿದ್ಯಾ ಕಸ್ಯ ಇತಿ ? ಯಸ್ಯ ದೃಶ್ಯತೇ ತಸ್ಯೈವ | ಕಸ್ಯ ದೃಶ್ಯತೇ ಇತಿ ? ಅತ್ರ ಉಚ್ಯತೇ - 'ಅವಿದ್ಯಾ ಕಸ್ಯ ದೃಶ್ಯತೇ ?' ಇತಿ ಪ್ರಶ್ನಃ ನಿರರ್ಥಕಃ | ಕಥಮ್ ? ದೃಶ್ಯತೇ ಚೇತ್ ಅವಿದ್ಯಾ, ತದ್ವನ್ತಮಪಿ ಪಶ್ಯಸಿ | ನ ಚ ತದ್ವತಿ ಉಪಲಭ್ಯಮಾನೇ 'ಸಾ ಕಸ್ಯ ?' ಇತಿ ಪ್ರಶ್ನೋ ಯುಕ್ತಃ | ನ ಹಿ ಗೋಮತಿ ಉಪಲಭ್ಯಮಾನೇ 'ಗಾವಃ ಕಸ್ಯ ?' ಇತಿ ಪ್ರಶ್ನಃ ಅರ್ಥವಾನ್ ಭವೇತ್⁴ | ನನು ವಿಷಮೋ ದೃಷ್ಟಾಂತಃ | ಗವಾಂ ತದ್ವತಶ್ಚ ಪ್ರತ್ಯಕ್ಷತ್ವಾತ್ ಸಂಬಂಧೋಪಿ ಪ್ರತ್ಯಕ್ಷಃ ಇತಿ ಪ್ರಶ್ನೋ ನಿರರ್ಥಕಃ ; ನ ತಥಾ ಅವಿದ್ಯಾ ತದ್ವಾಂಶ್ಚ ಪ್ರತ್ಯಕ್ಷೌ | ಯತಃ ಪ್ರಶ್ನೋ ನಿರರ್ಥಕಃ ಸ್ಯಾತ್ | ಅಪ್ರತ್ಯಕ್ಷೇಣ ಅವಿದ್ಯಾವತಾ ಅವಿದ್ಯಾಸಂಬಂಧೇ ಜ್ಞಾತೇ ಕಿಂ ತವ ಸ್ಯಾತ್ ? ಅವಿದ್ಯಾಯಾ ಅನರ್ಥಹೇತುತ್ವಾತ್ ಪರಿಹರ್ತವ್ಯಾ ಸ್ಯಾತ್ | ಯಸ್ಯ ಅವಿದ್ಯಾ ಸ ತಾಂ ಪರಿಹರಿಷ್ಯತಿ | ನನು ಮಮೈವ ಅವಿದ್ಯಾ | ಜಾನಾಸಿ ತರ್ಹಿ ಅವಿದ್ಯಾಂ ತದ್ವನ್ತಂ ಚ ಆತ್ಮಾನಮ್ | ಜಾನಾಮಿ ನ ತು ಪ್ರತ್ಯಕ್ಷೇಣ | ಅನುಮಾನೇನ ಚೇತ್ ಜಾನಾಸಿ ಕಥಂ ಸಂಬಂಧಗ್ರಹಣಮ್ | ನ ಹಿ ತವ ಜ್ಞಾತುಃ ಜ್ಞೇಯಭೂತಯಾ ಅವಿದ್ಯಯಾ ತತ್ಕಾಲೇ ಸಂಬಂಧಃ ಗ್ರಹೀತುಂ ಶಕ್ಯತೇ | ಅವಿದ್ಯಾವಿಷಯಿತ್ವೇನೈವ್ ಜ್ಞಾತುಃ ಉಪಯುಕ್ತತ್ವಾತ್ | ನ ಚ ಜ್ಞಾತುಃ ಅವಿದ್ಯಾಯಾಶ್ಚ ಸಂಬಂಧಸ್ಯ⁷ ಯೋ ಗ್ರಹೀತಾ

1. ಜ್ಞೇಯವಾಗಿ ಕಂಡರೆ ಜ್ಞಾತೃವಿನ ಧರ್ಮವು ಹೇಗೆ ?

2. 'ಕ್ಷೇತ್ರಜ್ಞವಿಶೇಷಣತ್ವಂ ಕ್ಷೇತ್ರಜ್ಞಧರ್ಮತ್ವಮ್' ಎಂಬಿವುಗಳಲ್ಲಿ ಒಂದೇ ಮಾತು ಇದ್ದರೂ ಸಾಗುತ್ತದೆ ; ಅಚ್ಚಿನ ಪುಸ್ತಕಗಳಲ್ಲಿ ಎರಡೂ ಇವೆ.

3. ವಿಷಯವಾಗಿ ಕಂಡುಬರುವದು ಆತ್ಮನ ಧರ್ಮವಲ್ಲ ಎಂಬ ಯುಕ್ತಿಯನ್ನು ತೈ. ಭಾ. ಭಾ. ೨೫೨ರಲ್ಲಿ ಕಾಣಬಹುದು.

4. 'ಭವತಿ' ಮೈ|| ವಾ||

5. ಮ|| ಮೈ|| ಗಳಲ್ಲಿಲ್ಲ.

6. 'ಅವಿದ್ಯಾಯಾ ವಿಷಯತ್ವೇನೈವ' ಅ|| ನಿ|| ಗು|| ವಾ|| , 'ಅವಿದ್ಯಾವಿಷಯತ್ವೇನೈವ' ಮ|| ಎಂಬ ಪಾಠಗಳಿಗಿಂತ ಇದು ಮೇಲು.

7. 'ಸಂಬಂಧಂ' ಮ|| ಮೈ||

ಜ್ಞಾನಂ ಚ¹ ಅನ್ಯತ್ ತದ್ವಿಷಯಂ ಸಂಭವತಿ | ಅನವಸ್ಥಾ ಪ್ರಾಪ್ತೇಃ | ಯದಿ
ಜ್ಞಾತ್ರಾಪಿ ಜ್ಞೇಯಸಂಬಂಧೋ ಜ್ಞಾಯತೇ, ಅನ್ಯೋ ಜ್ಞಾತಾ ಕಲ್ಮುಃ ಸ್ಯಾತ್² |
ತಸ್ಯಾಪಿ ಅನ್ಯಃ, ತಸ್ಯಾಪಿ ಅನ್ಯಃ ಇತಿ ಅನವಸ್ಥಾ ಅಪರಿಹಾರ್ಯಾ | ಯದಿ ಪುನಃ
ಅವಿದ್ಯಾ ಜ್ಞೇಯಾ ಅನ್ಯದ್ವಾ ಜ್ಞೇಯಂ ಜ್ಞೇಯಮೇವ | ತಥಾ ಜ್ಞಾತಾ ಅಪಿ
ಜ್ಞಾತೃವ, ನ ಜ್ಞೇಯಂ³ ಭವತಿ | ಯದಾ ಚ ಏವಮ್, ಅವಿದ್ಯಾದುಃಖಿತ್ವಾದ್ಭ್ಯಃ⁴ ನ
ಜ್ಞಾತುಃ ಕ್ಷೇತ್ರಜ್ಞಸ್ಯ ಕಿಂಚಿದ್ ದುಷ್ಯತಿ ||

(ಭಾಷ್ಯಾರ್ಥ)

(ಪ್ರಶ್ನೆ) :- ಇಲ್ಲಿ(ಪೂರ್ವಪಕ್ಷ) ಕೇಳುತ್ತಾನೆ : ಆ ಅವಿದ್ಯೆ ಯಾರಿಗೆ ?⁵

(ಉತ್ತರ) :- ಯಾವನಿಗೆ (ಇದೆ)ಯೆಂದು ಕಾಣಿಸುತ್ತದೆಯೋ ಅವನದೇ.⁶

(ಪ್ರಶ್ನೆ) :- ಯಾರಿಗೆ (ಇರುವಂತೆ) ಕಾಣಿಸುತ್ತದೆ ?⁷

(ಉತ್ತರ) :- ಇದಕ್ಕೆ (ಉತ್ತರವನ್ನು) ಹೇಳುತ್ತೇವೆ. 'ಅವಿದ್ಯೆಯು ಯಾರಿಗೆ
(ಇರುವಂತೆ) ಕಾಣಿಸುತ್ತದೆ ?' ಎಂಬ ಪ್ರಶ್ನೆ ನಿಷ್ಪ್ರಯೋಜನವಾದದ್ದು. (ಅದು)
ಹೇಗೆ ? - ಎಂದರೆ ಅವಿದ್ಯೆಯು ಕಾಣಿಸುತ್ತಿದ್ದರೆ, ಅದನ್ನುಳ್ಳವನನ್ನೂ ನೋಡುತ್ತಲೇ
ಇರುವೆ. ಅದನ್ನುಳ್ಳವನು ತೋರುತ್ತಿದ್ದರೂ 'ಅದು ಯಾರಿಗೆ ?' ಎಂಬ ಪ್ರಶ್ನೆ
ಯುಕ್ತವಾಗುವದಿಲ್ಲ. ಗೋವುಗಳೊಡೆಯನು ಕಾಣುತ್ತಿರುವಲ್ಲಿ 'ಗೋವುಗಳು
ಯಾರವು ?' ಎಂಬ ಪ್ರಶ್ನೆಯು ಸಪ್ರಯೋಜನವಾಗಲಾರದಷ್ಟೆ ?

(ಆಕ್ಷೇಪ) :- (ಈ) ದೃಷ್ಟಾಂತವು ಸಮನಾಗಲಿಲ್ಲ. ಗೋವುಗಳೂ
ಅವುಗಳೊಡೆಯನೂ ಪ್ರತ್ಯಕ್ಷವಾಗಿರುವದರಿಂದ (ಅವುಗಳ) ಸಂಬಂಧವೂ ಪ್ರತ್ಯಕ್ಷ
ವಾಗಿದೆಯಾಗಿ (ದೃಷ್ಟಾಂತದಲ್ಲಿ) ಪ್ರಶ್ನೆಯು ನಿರರ್ಥಕ(ವಾಗಿದೆ). ಆದರೆ

1. 'ಜ್ಞಾನಂ ವಾ' ಮ|| ಮೈ||

2. 'ಕಲ್ಮೇತ' ಮ|| ಮೈ||

3. 'ಜ್ಞೇಯಃ' ಮೈ||

4. 'ದುಃಖಿತ್ವಾದ್ಭ್ಯಃ' ಅ|| ನಿ||

5. ಕ್ಷೇತ್ರಜ್ಞನದಲ್ಲದಿದ್ದರೆ ಮತ್ತೆ ಯಾರದು ?

6. ಹಿಂದೆ ಹೇಳಿದಂತೆ ಕರಣದಲ್ಲಿಯೇ ಅವಿದ್ಯೆಯು ತೋರುತ್ತದೆಯಾದ್ದರಿಂದ ಅದು
ಕರಣದ್ದೇ - ಎಂದು ಭಾವ. ಅವಿದ್ಯೆಯು ಆತ್ಮನಿಗೆ ನಿಜವಾಗಿಲ್ಲವೆಂಬ ಅಭಿಪ್ರಾಯದಿಂದ ಆಡಿದ
ಮಾತಿದು.

7. ಅವಿದ್ಯೆಯು ವಿಷಯವಾಗಿ ಕಾಣಿಸುವದಿಲ್ಲವೆಂದೂ ಜ್ಞಾತೃವಿಗೆ ಸೇರಿದ್ದಾಗಿಯೇ
ಊಹಿಸಬೇಕಾಗಿರುವದೆಂದೂ ಪ್ರಶ್ನೆಯನ್ನು ಮಾಡಿದವನ ಭಾವವಿರುತ್ತದೆ. ಇದನ್ನು ಮುಂದಿನ
ಪ್ರಶ್ನೋತ್ತರಗಳಿಂದ ಭಾಷ್ಯದಲ್ಲಿ ಸ್ಪಷ್ಟಪಡಿಸಿದೆ.

ಅವಿದ್ಯೆಯೂ ಅದನ್ನುಳ್ಳವನೂ ಹಾಗೇನೂ ಪ್ರತ್ಯಕ್ಷವಾಗಿರುವದಿಲ್ಲ¹ ; ಹಾಗಿದ್ದರೆ ಪ್ರಶ್ನೆಯು ನಿರರ್ಥಕವಾಗುತ್ತಿತ್ತು.

(ಸಿದ್ಧಾಂತಿ) :- ಪ್ರತ್ಯಕ್ಷನಲ್ಲದ ಅವಿದ್ಯಾವಂತನಿಗೂ ಅವಿದ್ಯೆಗೂ ಸಂಬಂಧವಿದೆಯೆಂದು ತಿಳಿದರೆ(ತಾನೆ ಅದರಿಂದ) ನಿನಗೇನಾದೀತು ?²

(ಪೂರ್ವಪಕ್ಷ) :- ಅವಿದ್ಯೆಯು ಅನರ್ಥಕ್ಕೆ ಕಾರಣವಾಗಿರುವದರಿಂದ ಅದನ್ನು ಪರಿಹರಿಸಿಕೊಳ್ಳಬಹುದಾಗುವದು.

(ಸಿದ್ಧಾಂತಿ) :- ಯಾವನಿಗೆ ಅವಿದ್ಯೆ(ಯಿರುವದೋ) ಅವನು ಅದನ್ನು ಪರಿಹರಿಸಿಕೊಳ್ಳುವನು. (ನಿನಗೇನು ?)

(ಪೂರ್ವಪಕ್ಷ) :- ನನಗೇ ಅಲ್ಲವೆ, ಅವಿದ್ಯೆ(ಯಿರುವದು ?)

(ಸಿದ್ಧಾಂತಿ) :- ಹಾಗಾದರೆ ಅವಿದ್ಯೆಯನ್ನೂ ಅದನ್ನುಳ್ಳ ನಿನ್ನನ್ನೂ ಬಲ್ಲೆಯೆಂದಾಯಿತು.³

(ಪೂರ್ವಪಕ್ಷ) :- ಬಲ್ಲೆ, ಆದರೆ ಪ್ರತ್ಯಕ್ಷವಾಗಿ ಅರಿಯೆ.

(ಸಿದ್ಧಾಂತಿ) :- ಅನುಮಾನದಿಂದ ಅರಿತಿರುವೆಯಾದರೆ ಸಂಬಂಧವನ್ನು ಗ್ರಹಿಸಿದ್ದು ಹೇಗೆ ? ಜ್ಞಾತೃವಾದ ನಿನಗೂ ಜ್ಞೇಯವಾದ ಅವಿದ್ಯೆಗೂ ಇರುವ ಸಂಬಂಧವನ್ನೂ ತತ್ಕಾಲದಲ್ಲಿಯೇ ಅರಿಯುವದಕ್ಕೆ ಶಕ್ಯವೇ ಅಲ್ಲ.⁴ ಏಕೆಂದರೆ

1. ಆದ್ದರಿಂದ ಅವಿದ್ಯೆಯು ಕರಣಧರ್ಮವೆಂದು ಹಿಂದೆ ಹೇಳಿದ್ದು ಸರಿಯಾಗಲಿಲ್ಲೆಂದು ಭಾವ.

2. ಅವಿದ್ಯಾದೃಷ್ಟಿಯಿಂದ ಅವಿದ್ಯೆಯು ಆತ್ಮನಲ್ಲಿರುವಂತೆ ತೋರುತ್ತದೆ, ಸರಿಯಾಗಿ ನೋಡಿದರೆ ಯಾರಿಗೂ ಅವಿದ್ಯೆಯಿಲ್ಲವೇ ಇಲ್ಲ - ಎಂಬುದನ್ನು ಸ್ಥಿರಗೊಳಿಸುವದಕ್ಕಾಗಿ ಸಿದ್ಧಾಂತಿ ಈ ಪ್ರಶ್ನೆಯನ್ನು ಹಾಕಿರುತ್ತಾನೆ.

3. ನಿತ್ಯಶುದ್ಧನೂ ನಿರ್ವಿಕಾರನೂ ಆಗಿರುವ ಆತ್ಮನಿಗೆ ಅವಿದ್ಯೆಯು ಇರಲಾರದು ; ಜಡವಾದ ಅಂತಃಕರಣಕ್ಕೂ ಇರಲಾರದು. ವ್ಯಾವಹಾರಿಕದೃಷ್ಟಿಯಿಂದ ನೋಡಿದಾಗಮಾತ್ರ ಅಂತಃಕರಣಾಭಿಮಾನಿಯಾದ ಜೀವನಿಗೆ ಇದೆ ಎಂದು ಹೇಳಿದಂತಾಯಿತು. ಸೂ. ಭಾ. ೧-೨-೧೨ (ಭಾ. ಭಾ. ೧೭೫)ರ ಉಪಸಂಹಾರದಲ್ಲಿ ಕರ್ತೃತ್ವಭೋಕ್ತೃತ್ವವಿಚಾರದಲ್ಲಿ ಹೇಳಿರುವದನ್ನು ಇಲ್ಲಿಗೂ ಅನ್ವಯಿಸಿಕೊಳ್ಳಬೇಕು.

4. ಪ್ರತ್ಯಕ್ಷವಾಗಿ ಅವಿದ್ಯಾವಂತನಾದ ಆತ್ಮನನ್ನು ಕಾಣದಿದ್ದರೂ ಅವಿದ್ಯಾ ದುಃಖಿತ್ವಾದಿಗಳನ್ನುಳ್ಳವನು ಯಾರೋ ಅವನೇ ಜೀವನು - ಎಂದು ಅನುಮಾನಪ್ರಮಾಣದಿಂದ ಕಲ್ಪಿಸಬಹುದೆಂದು ಪೂರ್ವಪಕ್ಷಿಯು ಆಶಯವು. ಆದರೆ ಆತ್ಮನು ಜ್ಞಾತೃವಾದ್ದರಿಂದ ಅನುಮಾನಕ್ಕೆ ವಿಷಯನಾಗಲಾರನು ಎಂಬುದು ಸಿದ್ಧಾಂತಿಯ ಅಭಿಪ್ರಾಯ. ಆತ್ಮನು ಅನುಮಾನವಿಷಯನಲ್ಲ ಎಂಬುದಕ್ಕೆ ಐ. ಭಾ. ಭಾ. ೬೩, ೬೪ನ್ನು ನೋಡಿರಿ.

ಜ್ಞಾತೃವು ಅವಿದ್ಯೆಗೆ ವಿಷಯಿಯಾಗಿಯೇ¹ ಉಪಯೋಗವಾಗಿಬಿಟ್ಟಿರುತ್ತಾನೆ. ಜ್ಞಾತೃವಿಗೂ ಅವಿದ್ಯೆಗೂ ಇರುವ ಸಂಬಂಧವನ್ನು ಅರಿಯುವ ಜ್ಞಾತೃವಿರುವನಲ್ಲ, (ಅವನು), ಮತ್ತು ಅದನ್ನು ವಿಷಯವಾಗಿಸಿಕೊಳ್ಳುವ ಜ್ಞಾನ - (ಇವು) ಮತ್ತೊಂದಾಗಿರುವಹಾಗಿಲ್ಲ.² ಏಕೆಂದರೆ (ಆಗ) ಅನವಸ್ಥೆಯು ಬಂದೊದಗುವದು. ಜ್ಞಾತೃವಿನೊಡನೆಯೂ ಜ್ಞೇಯ(ವಾದ ಅವಿದ್ಯೆಯ) ಸಂಬಂಧವನ್ನು ಅರಿಯ ಬಹುದಾದರೆ (ಆಗ ಅವನನ್ನರಿಯುವ) ಬೇರೊಬ್ಬ ಜ್ಞಾತೃವನ್ನು ಕಲ್ಪಿಸಬೇಕಾಗುವದು. ಅವನನ್ನು (ಅರಿಯುವ) ಮತ್ತೊಬ್ಬ (ಜ್ಞಾತೃ), ಅವನನ್ನು (ಅರಿಯುವದಕ್ಕೆ) ಇನ್ನೊಬ್ಬ - ಹೀಗೆ (ಒದಗುವ) ಅನವಸ್ಥೆಯನ್ನು ಪರಿಹರಿಸಿಕೊಳ್ಳುವದಕ್ಕೆ ಆಗಲಾರದು.³ ಆದರೆ ಅವಿದ್ಯೆಯೇ ಜ್ಞೇಯವಾಗಿರಲಿ, ಮತ್ತೊಂದೇ ಜ್ಞೇಯವಾಗಿರಲಿ, (ಅದು ಯಾವಾಗಲೂ) ಜ್ಞೇಯವೇ ; ಇದರಂತೆ ಜ್ಞಾತೃವೂ ಜ್ಞಾತೃವೇ ಆಗಿರುವನು, (ಎಂದಿಗೂ) ಜ್ಞೇಯವಾಗುವದಿಲ್ಲ.⁴ ಹೀಗೆಂದು ಯಾವಾಗ (ಒಪ್ಪುವವೋ ಆಗ) ಅವಿದ್ಯೆ, ದುಃಖಿತ್ಯ - ಮುಂತಾದವುಗಳಿಂದ ಜ್ಞಾತೃವಾದ ಕ್ಷೇತ್ರಜ್ಞನಿಗೆ ಯಾವದೊಂದು ದೋಷವು ತಟ್ಟುವಹಾಗಿಲ್ಲ.⁵

ಆತ್ಮನ ಜ್ಞಾನಕರ್ತೃತ್ವವು ಔಪಚಾರಿಕ

(ಭಾಷ್ಯ)

22೩. ನನು ಅಯಮೇವ ದೋಷಃ ಯತ್ ದೋಷವತ್ಕ್ಷೇತ್ರ ವಿಜ್ಞಾತೃತ್ವಮ್ | ನ | ವಿಜ್ಞಾನಸ್ವರೂಪಸ್ಯೈವ ಅವಿಕ್ರಿಯಸ್ಯ⁶ ವಿಜ್ಞಾತೃತ್ವೋಪ-

1. ಜ್ಞಾತೃವಾಗಿರುವವನನ್ನು ಜ್ಞೇಯವಾಗಿ ಮಾಡುವದು ಆಗಲಾರದು - ಎಂದು ಭಾವ. ಜ್ಞಾತೃವು ಜ್ಞೇಯವಾದದ್ದನ್ನು ಅರಿಯಬಹುದು, ತನ್ನನ್ನು ತಾನೇ ಅರಿಯಲೇ ಆರನು.

2. ಅವಿದ್ಯಾಸಂಬಂಧನಾದ ಜ್ಞಾತೃವೊಬ್ಬ, ಅವನನ್ನು ಅರಿಯುವ ಜ್ಞಾತೃ ಇನ್ನೊಬ್ಬ ; ಅವಿದ್ಯಾಸಂಬಂಧನಾದ ಜ್ಞಾತೃವಿನ ಜ್ಞಾನವೊಂದು, ಅವನನ್ನು ಅರಿಯುವಾತನ ಜ್ಞಾನವು ಇನ್ನೊಂದು - ಹೀಗೆ ಇರುವಂತಿಲ್ಲ.

3. ಇದರಂತೆಯೇ ಜ್ಞಾನಪರಂಪರೆಯನ್ನು ಕಲ್ಪಿಸಿದರೂ ಅನವಸ್ಥೆ ಬರುತ್ತದೆ. ಅದೂ ಜ್ಞಾತೃಪರಂಪರೆಯಂತೆ ಅನುಭವವಿರುದ್ಧ.

4. ಜ್ಞಾತೃವಿಗೆ ಮಿಕ್ಕದ್ದೆಲ್ಲ ಜ್ಞೇಯವೇ - ಎಂದು ಒಪ್ಪುವದರಲ್ಲಿ ಲಾಘವವಿದೆ ; ಅನುಭವದ ಬೆಂಬಲವೂ ಇದೆ.

5. ಆತ್ಮನು ಯಾವಾಗಲೂ ಜ್ಞೇಯವಾಗುವದಿಲ್ಲವಾದ್ದರಿಂದ ಅವನಿಗೆ ಜ್ಞೇಯವಾದ ಅವಿದ್ಯಾದುಃಖಿತ್ಯಾದಿಗಳು ಧರ್ಮವೆಂದು ಅನುಮಾನದಿಂದಲೂ ಕಲ್ಪಿಸುವದಕ್ಕೆ ಆಗಲಾರದು. ಆದ್ದರಿಂದ ಕ್ಷೇತ್ರಜ್ಞನಾದ ಆತ್ಮನು ಈಶ್ವರನೆಂಬ ಮತಕ್ಕೆ ಯಾವ ಬಾಧಕವೂ ಇಲ್ಲ - ಎಂದರ್ಥ.

6. "ಸ್ವರೂಪಸ್ಯ ಅವಿಷಯಸ್ಯೈವ" ಮ|| ಮೈ||

ಚಾರಾತ್ ಯಥಾ ಉಷ್ಣತಾಮಾತ್ರೇಣ ಅಗ್ನೇಃ ತಪ್ತಿಕ್ರಿಯೋಪಚಾರಃ, ತದ್ವತ್ | ಯಥಾ¹ ಅತ್ರ ಭಗವತಾ ಕ್ರಿಯಾಕಾರಕಫಲಾತ್ಮತ್ವಾಭಾವಃ ಆತ್ಮನಿ ಸ್ವತಃ ಏವ ದರ್ಶಿತಃ, ಅವಿದ್ಯಾಧ್ಯಾರೋಪಿತ ಏವ ಕ್ರಿಯಾಕಾರಕಾದಿಃ ಆತ್ಮನಿ ಉಪಚರ್ಯತೇ (ಇತಿ ?), ತಥಾ ತತ್ರ ತತ್ರ “ಯ ಏನಂ ವೇತ್ತಿ ಹನ್ತಾರಮ್” (೨-೧೯), “ಪ್ರಕೃತೇಃ ಕ್ರಿಯಮಾಣಾನಿ ಗುಣೈಃ ಕರ್ಮಾಣಿ ಸರ್ವಶಃ” (೩-೨೭), “ನಾದತ್ತೇ ಕಸ್ಯಚಿತ್ ಪಾಪಮ್” (೫-೧೫) ಇತ್ಯಾದಿಪ್ರಕರಣೇಷು ದರ್ಶಿತಃ² | ತಥೈವ ಚ ವ್ಯಾಖ್ಯಾತಮ್ ಅಸ್ಮಾಭಿಃ | ಉತ್ತರೇಷು ಚ ಪ್ರಕರಣೇಷು ದರ್ಶಯಿಷ್ಯಾಮಃ ||

(ಭಾಷ್ಯಾರ್ಥ)

(ಆಕ್ಷೇಪ) :- ದೋಷವುಳ್ಳ ಕ್ಷೇತ್ರವನ್ನು ಅರಿಯುವವನಾಗಿರುವನಲ್ಲ, ಇದೇ (ಕ್ಷೇತ್ರಜ್ಞನ) ದೋಷವಲ್ಲವೆ ?

(ಪರಿಹಾರ) :- ಹಾಗಲ್ಲ. ಏಕೆಂದರೆ ವಿಜ್ಞಾನಸ್ವರೂಪನೇ ಆಗಿರುವ, ವಿಕಾರವೇನೂ ಇಲ್ಲದ, (ಆತ್ಮನನ್ನು) ವಿಜ್ಞಾತ್ಯ ಎಂದು ಉಪಚಾರಕ್ಕಾಗಿ ಕರೆದಿರುತ್ತದೆ. ಹೇಗೆ ಬಿಸಿಯ (ಸ್ವರೂಪವೇ) ಆಗಿರುವದರಿಂದ ಬೆಂಕಿಗೆ ಸುಡುವದೆಂಬ ಕ್ರಿಯೆಯನ್ನು ಉಪಚಾರಕ್ಕಾಗಿ (ಸಂಬಂಧಿಸಿ ಹೇಳುತ್ತಾರೋ) ಅದರಂತೆಯೇ (ಇದು).³ ಕ್ರಿಯಾಕಾರಕಫಲಸ್ವರೂಪವು ಆತ್ಮನಲ್ಲಿಲ್ಲ, ಅವಿದ್ಯೆಯಿಂದ ಹುಟ್ಟುಗಟ್ಟಿದ ಕ್ರಿಯಾಕಾರಕಾದಿಯನ್ನೇ ಆತ್ಮನಲ್ಲಿ ಉಪಚಾರಕ್ಕೆ ಹೇಳುತ್ತಾರೆಂಬುದನ್ನು ಹೇಗೆ ಇಲ್ಲಿ ಭಗವಂತನು ತಾನೇ ತೋರಿಸಿರುತ್ತಾನೋ ಅದರಂತೆ ಅಲ್ಲಲ್ಲಿ “ಯಾವನು ಈತನನ್ನು ಕೊಲ್ಲುವವನೆಂದು ತಿಳಿಯುತ್ತಾನೋ” (೨-೧೯), “ಪ್ರಕೃತಿಯ ಗುಣಗಳಿಂದ ನಾನಾಪ್ರಕಾರಗಳಿಂದ ಮಾಡಲ್ಪಡುತ್ತಿರುವ ಕರ್ಮಗಳನ್ನು (ತಾನು ಮಾಡುವವನೆಂದು ಮೂಢನು ತಿಳಿದುಕೊಂಡಿರುತ್ತಾನೆ” ೩-೨೨) “(ವಿಭುವು) ಯಾರ ಪಾಪವನ್ನೂ ಸ್ವೀಕರಿಸುವದಿಲ್ಲ” (೫-೧೫) - ಇವೇ ಮುಂತಾದ ಪ್ರಕರಣಗಳಲ್ಲಿ ತೋರಿಸಿರುತ್ತಾನೆ. ನಾವೂ ಹಾಗೆಯೇ ವ್ಯಾಖ್ಯಾನಮಾಡಿರುತ್ತೇವೆ. ಮುಂದಿನ ಪ್ರಕರಣಗಳಲ್ಲಿಯೂ ಇದನ್ನು ತೋರಿಸಿಕೊಡುವೆವು.

(ಭಾಷ್ಯ)

೭೨೪. ಹಂತ ತರ್ಹಿ ಆತ್ಮನಿ ಕ್ರಿಯಾಕಾರಕಫಲಾತ್ಮತಾಯಾಃ ಸ್ವತಃ ಅಭಾವೇ

1. “ಯಥಾ ಚ” ಮ|| ಮೈ

2. “ಭಗವತಾ ದರ್ಶಿತಮ್” ಮ|| ಮೈ||

3. ಆದ್ದರಿಂದ ಜ್ಞಾತ್ಯಮೂಲಕವಾದ ಅನವಸ್ಥೆಯಾಗಲಿ ಜ್ಞಾನಮೂಲಕವಾದ ಅನವಸ್ಥೆಯಾಗಲಿ ಈ ಮತದಲ್ಲಿರುವದಿಲ್ಲ.

ಅವಿದ್ಯಯಾ ಚ ಅಧ್ಯಾರೋಪಿತತ್ವೇ ಕರ್ಮಾಣಿ ಅವಿದ್ವತ್ಕರ್ತವ್ಯಾನ್ಯೇವ ನ
ವಿದುಷಾಮ್ ಇತಿ ಪ್ರಾಪ್ತಮ್ | ಸತ್ಯಮ್ ಏವಂ ಪ್ರಾಪ್ತಮ್ | ಏತದೇವ ಚ¹
“ನ ಹಿ ದೇಹಭೃತಾ ಶಕ್ಯಮ್” (೧೮-೧೧) ಇತ್ಯತ್ರ ದರ್ಶಯಿಷ್ಯಾಮಃ |
ಸರ್ವಶಾಸ್ತ್ರಾರ್ಥೋಪಸಂಹಾರಪ್ರಕರಣೇ ಚ “ಸಮಾಸೇನೈವ ಕೌಂತೇಯ ನಿಷ್ಠಾ
ಜ್ಞಾನಸ್ಯ ಯಾ ಪರಾ” (೧೮-೫೦) - ಇತ್ಯತ್ರ ವಿಶೇಷತಃ ದರ್ಶಯಿಷ್ಯಾಮಃ |
ಅಲಮ್ ಇಹ ಬಹುಪ್ರಪಂಚೋನ ಇತಿ ಉಪಸಂಹ್ರಿಯತೇ ||೨||

(ಭಾಷ್ಯಾರ್ಥ)

(ಆಕ್ಷೇಪ) :- ಸರಿ. ಹಾಗಾದರೆ ಆತ್ಮನಲ್ಲಿ ಕ್ರಿಯಾಕಾರಕಫಲಸ್ವರೂಪವು ತಾನೇ
ಇಲ್ಲವೆಂದೂ ಅವಿದ್ಯೆಯಿಂದ ಅಧ್ಯಾರೋಪಿತವಾಗಿರುವದೆಂದೂ ಆದರೆ, ಕರ್ಮಗಳು
ಅಜ್ಞರು ಮಾಡತಕ್ಕವೇ, ಜ್ಞಾನಿಗಳಿಗಲ್ಲ - ಎಂದು ಆಯಿತಲ್ಲ !

(ಪರಿಹಾರ) :- ನಿಜ. ಹೀಗೆಂದೇ ಆಯಿತು. ಮತ್ತು ಇದನ್ನೇ ‘ದೇಹ
ಧಾರಿಯಾದವನಿಗೆ (ಕರ್ಮಗಳನ್ನೆಲ್ಲ ಬಿಡುವದು) ಶಕ್ಯವಲ್ಲ’ (೧೮-೧೧) -
ಎಂಬಲ್ಲಿ ತೋರಿಸಿಕೊಡುವೆವು. ಒಟ್ಟು (ಗೀತಾ)ಶಾಸ್ತ್ರದ ಅರ್ಥವನ್ನು ಉಪ
ಸಂಹಾರದಿಂದ (ಮಾಡುವ) ಪ್ರಕರಣದಲ್ಲಿ “ಕೌಂತೇಯನೇ, (ಇದನ್ನು)
ಸಂಕ್ಷೇಪದಿಂದ (ಹೇಳುವೆನು, ಕೇಳು) ; ಇದು ಜ್ಞಾನದ ಪರನಿಷ್ಠೆಯು” (೧೮-೫೦)
ಎಂಬಲ್ಲಿ (ಇನ್ನು) ವಿಶೇಷವಾಗಿ ತೋರಿಸಿಕೊಡುವೆವು. (ಇನ್ನು) ಬಹುವಾಗಿ ಇಲ್ಲಿ
ವಿಸ್ತರಿಸಿದ್ದರಿಂದ ಪ್ರಯೋಜನವಿಲ್ಲವೆಂದು (ಈ ಚರ್ಚೆಯನ್ನು) ಉಪಸಂಹಾರ
ಮಾಡುತ್ತೇವೆ.

ಈ ಅಧ್ಯಾಯಾರ್ಥದ ಮಾಹಾತ್ಮ್ಯ

(ಭಾಷ್ಯ)

೭೭೫. “ಇದಂ ಶರೀರಮ್²” ಇತ್ಯಾದಿಶ್ಲೋಕೋಪದಿಷ್ಟಸ್ಯ ಕ್ಷೇತ್ರಾ
ಧ್ಯಾಯಾರ್ಥಸ್ಯ ಸಜ್ಜಹಶ್ಲೋಕೋಽಯಮ್ ಉಪನ್ಯಸ್ಯತೇ ‘ತತ್ ಕ್ಷೇತ್ರಂ ಯಚ್ಚ’
ಇತ್ಯಾದಿ | ವ್ಯಾಚಿಖ್ಯಾಸಿತಸ್ಯ ಹಿ ಅರ್ಥಸ್ಯ ಸಜ್ಜಹೋಪನ್ಯಾಸಃ ನ್ಯಾಯಃ ಇತಿ -

(ಭಾಷ್ಯಾರ್ಥ)

“(ಎಲೈ ಕೌಂತೇಯನೇ,) ಈ ಶರೀರವು” ಎಂದು ಮುಂತಾದ ಶ್ಲೋಕಗಳಲ್ಲಿ
ಸೂಚಿಸಿರುವ ಕ್ಷೇತ್ರಾಧ್ಯಾಯದ ಅರ್ಥವನ್ನು ಸಂಗ್ರಹವಾಗಿ ಹೇಳುವ “ತತ್ ಕ್ಷೇತ್ರಂ

1. ಮ|| ಮೈ|| ಗಳಲ್ಲಿ ಮಾತ್ರ ‘ಚ’ ಇದೆ.

2. ಶ್ಲೋಕಾರ್ಥವು ಪೂರ ಮ||

ಯಚ್ಚ” ಎಂದುಮುಂತಾಗಿರುವ ಈ ಶ್ಲೋಕವನ್ನು ಕೊಟ್ಟಿರುತ್ತದೆ. ಏಕೆಂದರೆ ವಿವರಿಸಿ ಹೇಳಬೇಕೆಂದಿರುವ ವಿಷಯವನ್ನು ಸಂಗ್ರಹವಾಗಿ (ಮೊದಲು) ಹೇಳುವದು ಯುಕ್ತವಾಗಿದೆ :-

ತತ್ ಕ್ಷೇತ್ರಂ ಯಚ್ಚ ಯಾದ್ಯಕ್ಷ ಯದ್ವಿಕಾರಿ ಯತಶ್ಚ ಯತ್ |

ಸ ಚ ಯೋ ಯತ್ರಭಾವಶ್ಚ ತತ್ಸಮಾಸೇನ ಮೇ ಶೃಣು ||೩||

೩. ಆ ಕ್ಷೇತ್ರವು ಯಾವದು ಮತ್ತು ಎಂಥದ್ದು ? ಯಾವ ವಿಕಾರ ವುಳ್ಳದ್ದು ? ಯಾವದರಿಂದ ಯಾವದು (ಆಗುತ್ತದೆ) ? - (ಎಂಬುದನ್ನೂ) ಮತ್ತು ಅವನು ಯಾವನು ಯಾವ ಪ್ರಭಾವದವನು ? - (ಎಂಬ) ಇದನ್ನೂ ಸಂಕ್ಷೇಪದಿಂದ ನನ್ನಿಂದ ಕೇಳು.

(ಭಾಷ್ಯ)

೭೭೬. ಯತ್ ನಿರ್ದಿಷ್ಟಂ ಇದಂ ಶರೀರಮ್ ಇತಿ ತತ್ ತಚ್ಚಬ್ಧೇನ ಪರಾಮೃಶತಿ | ಯಚ್ಚ ಇದಂ ನಿರ್ದಿಷ್ಟಂ ಕ್ಷೇತ್ರಮ್, ತತ್^೧ ಯಾದ್ಯಕ್ ಯಾದ್ಯಶಂ ಸ್ವಕೀಯಃ ಧರ್ಮಃ | ಚಶಬ್ದಃ ಸಮುಚ್ಚಯಾರ್ಥಃ | ಯದ್ವಿಕಾರಿ ಯೋ ವಿಕಾರಃ ಯಸ್ಯ^೨ ತತ್ ಯದ್ವಿಕಾರಿ | ಯತಃ ಯಸ್ಮಾಚ್ಚ ಯತ್ ಕಾರ್ಯಮ್ ಉತ್ಪದ್ಯತೇ ಇತಿ ವಾಕ್ಯಶೇಷಃ | ಸ ಚ ಯಃ^೩ ಕ್ಷೇತ್ರಜ್ಞೋ ನಿರ್ದಿಷ್ಟಃ ಸಃ ಯತ್ರಭಾವಃ ಯೇ ಪ್ರಭಾವಾಃ ಉಪಾಧಿಕೃತಾಃ ಶಕ್ತಯಃ ಯಸ್ಯ ಸಃ ಯತ್ರಭಾವಶ್ಚ | ತತ್ ಕ್ಷೇತ್ರಕ್ಷೇತ್ರಜ್ಞಯೋಃ ಯಾಥಾತ್ಮ್ಯಂ ಯಥಾವಿಶೇಷಿತಂ ಸಮಾಸೇನ ಸಂಕ್ಷೇಪೇಣ ಮೇ ಮಮ ವಾಕ್ಯತಃ ಶೃಣು^೪ ಶ್ರುತ್ವಾ ಅವಧಾರಯ ಇತ್ಯರ್ಥಃ ||

(ಭಾಷ್ಯಾರ್ಥ)

ಯಾವದನ್ನು ‘ಈ ಶರೀರವು’ (೧೩-೧) ಎಂದು ಹೇಳುತ್ತೋ ಆ (ಕ್ಷೇತ್ರವನ್ನು) ‘ಆ’ ಎಂಬ ಶಬ್ದದಿಂದ ಪರಾಮರ್ಶಿಸಿರುತ್ತದೆ. ಈ ಹೇಳಿದ ಕ್ಷೇತ್ರವಿದೆಯಲ್ಲ, ಅದು ಎಂಥದ್ದು, ತನ್ನ ಧರ್ಮಗಳಿಂದ (ನೋಡಿದರೆ) ಹೇಗೆ ಕಾಣುವಂಥದ್ದು ? (ಇಲ್ಲಿರುವ) ಚಶಬ್ದವು ಸಮುಚ್ಚಯ(ವನ್ನು ಹೇಳುವ)ದಕ್ಕೆ.

1. ‘ನಿರ್ದಿಷ್ಟಂ ತತ್ ಕ್ಷೇತ್ರಂ’ ನಿ|| ಮೈ|| ಗು|| ವಾ||

2. ‘ಯಸ್ಯ’ ; ನಿ|| ಗು|| ವಾ||

3. ಇಲ್ಲಿ ‘ಯಃ | ಯಃ ಕ್ಷೇತ್ರಜ್ಞೋ’ ಎಂದಿರಬೇಕೆಂದು ತೋರುತ್ತದೆ.

4. ‘ತತ್’ ಎಂದು ಹೆಚ್ಚಾಗಿ ಮ|| ಮೈ||

‘ಯದ್ವಿಕಾರಿ’ ಯಾವ ವಿಕಾರವುಳ್ಳ ಯಾವದಕ್ಕೆ (ಸೇರಿದೋ) ಅದು ಯದ್ವಿಕಾರಿ. ಎಲ್ಲಿಂದ ಎಂದರೆ ಯಾವದರಿಂದ ಯಾವದು, (ಯಾವ) ಕಾರ್ಯವು ಹುಟ್ಟುತ್ತದೆಯೋ ಎಂದು ವಾಕ್ಯಕ್ಕೆ ಸೇರಿಸಿಕೊಳ್ಳಬೇಕು. ಮತ್ತು ಅವನು ಯಾವನು, ಯಾವ ಕ್ಷೇತ್ರಜ್ಞನನ್ನು (ಹಿಂದೆ) ತಿಳಿಸಿದೆಯೋ ಅವನು ಯತ್ರಭಾವನು, ಯಾವ ಪ್ರಭಾವಗಳು ಎಂದರೆ ಉಪಾಧಿಕೃತವಾದ (ಯಾವ ಯಾವ) ಶಕ್ತಿಗಳು ಇವನಿಗೆ ಇದೆಯೋ ಆ (ಇವನು) ಯತ್ರಭಾವನು (ಎಂದರ್ಥ). ಆ ಕ್ಷೇತ್ರಕ್ಷೇತ್ರಜ್ಞರ ನಿಜವಾದ ಸ್ವರೂಪವನ್ನು ಮೇಲೆ ಹೇಳಿದ ವಿವರಗಳೊಡನೆ ಸಮಾಸವಾಗಿ ಎಂದರೆ ಸಂಕ್ಷೇಪವಾಗಿ ನನ್ನಿಂದ ನನ್ನ ವಚನದಿಂದ ಕೇಳು, ಕೇಳಿ ಗೊತ್ತುಪಡಿಸಿಕೊ ಎಂದರ್ಥ.

(ಭಾಷ್ಯ)

222. ತತ್ ಕ್ಷೇತ್ರಕ್ಷೇತ್ರಜ್ಞಯಾಥಾತ್ಮಂ ವಿವಕ್ಷಿತಂ ಸೌತಿ ಶ್ರೋತೃಬುದ್ಧಿ ಪ್ರರೋಚನಾರ್ಥಮ್ -

(ಭಾಷ್ಯಾರ್ಥ)

(ತಾನು) ಹೇಳಬೇಕೆಂದಿರುವ ಆ ಕ್ಷೇತ್ರಕ್ಷೇತ್ರಜ್ಞರ ಯಾಥಾತ್ಮವನ್ನು ಕೇಳುವ (ಅರ್ಜುನನ) ಬುದ್ಧಿಗೆ ಸವಿಹತ್ತಿಸುವದಕ್ಕಾಗಿ (ಭಗವಂತನು) ಹೊಗಳುತ್ತಿದಾನೆ :-

ಋಷಿಭಿರ್ಬಹುಧಾ ಗೀತಂ ಛನ್ನೋಭಿವಿವಿಧೈಃ ಪೃಥಕ್ |

ಬ್ರಹ್ಮಸೂತ್ರಪದ್ಯೈಶ್ಚೈವ ಹೇತುಮದ್ಭಿವಿನಿಶ್ಚಿತೈಃ

||೪||

೪. ಋಷಿಗಳಿಂದ ಬಹುವಾಗಿ ವಿವಿಧಭಂದಸ್ಸುಗಳಿಂದ ಬೇರೆ ಬೇರೆಯಾಗಿ ಹಾಡಲ್ಪಟ್ಟಿರುವದು, ಹೇತುಗಳಿಂದೊಡಗೂಡಿ ನಿಶ್ಚಯರೂಪವಾಗಿರುವ ಬ್ರಹ್ಮಸೂತ್ರಪದಗಳಿಂದಲೂ (ಹಾಡಲ್ಪಟ್ಟಿರುವದು).

(ಭಾಷ್ಯ)

225. ಋಷಿಭಿಃ ವಸಿಷ್ಠಾದಿಭಿಃ ಬಹುಧಾ ಬಹುಪ್ರಕಾರಂ ಗೀತಂ ಕಥಿತಮ್ | ಛನ್ನೋಭಿಃ ಛನ್ನಾಂಸಿ ಋಗಾದೀನಿ ತೈಃ ಛನ್ನೋಭಿಃ ವಿವಿಧೈಃ¹ ನಾನಾ ಪ್ರಕಾರೈಃ ಪೃಥಕ್ ವಿವೇಕತಃ ಗೀತಮ್ | ಕಿಂಚ ಬ್ರಹ್ಮಸೂತ್ರಪದ್ಯೈಶ್ಚ ಬ್ರಹ್ಮಣಃ ಸೂಚಕಾನಿ ವಾಕ್ಯಾನಿ ಬ್ರಹ್ಮಸೂತ್ರಾಣಿ ತೈಃ ಪದ್ಯತೇ ಗಮ್ಯತೇ² ಜ್ಞಾಯತೇ ಬ್ರಹ್ಮ ಇತಿ

1. ‘ನಾನಾಭಾಷ್ಯೈಃ’ ಎಂದು ಹೆಚ್ಚಾಗಿ ಮ|| ಮೈ|| ಗು|| ವಾ||

2. “ತೈಃ ಪದ್ಯಃ ಪದ್ಯತೇ ಜ್ಞಾಯತೇ” ಮ||, “ತೈಃ ಪದ್ಯಃ ಜ್ಞಾಯತೇ” ಮೈ||

ತಾನಿ¹ ಪದಾನಿ ಉಚ್ಯಂತೇ | ತೈರೇವ ಚ² ಕ್ಷೇತ್ರಕ್ಷೇತ್ರಜ್ಞಯೋಃ ಯಾಥಾತ್ಮ್ಯಂ
'ಗೀತಮ್' ಇತಿ ಅನುವರ್ತತೇ | "ಆತ್ಮೇತ್ಯೇವೋಪಾಸೀತ" (ಬೃ. ೧-೪-೨)
ಇತ್ಯಾದಿಭಿಃ³ ಬ್ರಹ್ಮಸೂತ್ರಪದೈಃ ಆತ್ಮಾ ಜ್ಞಾಯತೇ | ಹೇತುಮದ್ಭಿಃ ಯುಕ್ತಿಯುಕ್ತೈಃ
ವಿನಿಶ್ಚಿತೈಃ ನಿಸಂಶಯರೂಪೈಃ ನಿಶ್ಚಿತಪ್ರತ್ಯಯೋತ್ಪಾದಕೈಃ⁴ ಇತ್ಯರ್ಥಃ ||೪||

(ಭಾಷ್ಯಾರ್ಥ)

ಋಷಿಗಳಿಂದ ವಸಿಷ್ಠರೇ ಮುಂತಾದವರಿಂದ ಬಹುವಾಗಿ ಅನೇಕ ಪ್ರಕಾರವಾಗಿ
ಹಾಡಲ್ಪಟ್ಟಿರುವುದು, ಹೇಳಲ್ಪಟ್ಟಿರುವುದು. ಛಂದಸ್ಸುಗಳಿಂದ - ಛಂದಸ್ಸುಗಳೆಂದರೆ
ಋಗಾದಿಗಳು, ಆ ವಿವಿಧವಾದ ಬಗೆಬಗೆಯಾಗಿರುವ (ಛಂದಸ್ಸುಗಳಿಂದ), ಬೇರೆ
ಬೇರೆಯಾಗಿ ವಿಂಗಡಿಸಿ ಹಾಡಲ್ಪಟ್ಟಿರುವುದು. ಮತ್ತು ಬ್ರಹ್ಮಸೂತ್ರಪದಗಳಿಂದಲೂ -
ಬ್ರಹ್ಮವನ್ನು ಸೂಚಿಸುವ ವಾಕ್ಯಗಳು ಬ್ರಹ್ಮಸೂತ್ರಗಳು ; ಅವುಗಳಿಂದ ಪಡೆಯ
ಲ್ಪಡುತ್ತದೆ, ಬ್ರಹ್ಮವು ಹೊಂದಲ್ಪಡುತ್ತದೆ, ಅರಿಯಲ್ಪಡುತ್ತದೆ ; ಆದ್ದರಿಂದ (ಅವು)
ಪದಗಳೆನಿಸುವವು. ಅವುಗಳಿಂದಲೂ - ಕ್ಷೇತ್ರಕ್ಷೇತ್ರಜ್ಞರ ತತ್ತ್ವವು ಹಾಡಲ್ಪಟ್ಟಿರುತ್ತದೆ
ಎಂದು (ಹಿಂದಿನಿಂದ) ಸೇರಿಸಿಕೊಳ್ಳಬೇಕು. "ಆತ್ಮನೆಂದೇ ಉಪಾಸನೆಮಾಡಬೇಕು"
(ಬೃ. ೧-೪-೨) ಮುಂತಾದ ಬ್ರಹ್ಮಸೂತ್ರಪದಗಳಿಂದ ಆತ್ಮನು ಅರಿಯಲ್ಪಡುತ್ತಾನೆ.
ಹೇತುಗಳಿಂದೊಡಗೂಡಿದ ಎಂದರೆ ಯುಕ್ತಿಯುಕ್ತ ವಾಗಿರುವ⁶ ವಿನಿಶ್ಚಿತವಾದ ಎಂದರೆ
ಯಾವ ಸಂಶಯವೂ ಇಲ್ಲದ ರೂಪವುಳ್ಳ ಎಂದರೆ ನಿಶ್ಚಿತವಾದ ಅರಿವನ್ನು
ಉಂಟುಮಾಡುವ⁷ (ಬ್ರಹ್ಮಸೂತ್ರಪದಗಳಿಂದ ಹಾಡಲ್ಪಟ್ಟಿರುತ್ತಾನೆ) ಎಂದರ್ಥ.

1. ಮ|| ಮೈ|| ಗಳಲ್ಲಿಲ್ಲ.

2. 'ತೈಶ್ಚೈವ' ಮ||

3. 'ಇತ್ಯೇವಮಾದಿಭಿಃ' ಮ|| ಮೈ||

4. 'ನಿಶ್ಚಯಪ್ರತ್ಯಯೋ' ಮ||

5. ಆತ್ಮಸ್ವರೂಪವನ್ನು ತಿಳಿಸುವ ವಾಕ್ಯಗಳನ್ನೇ ಇಲ್ಲಿ ಬ್ರಹ್ಮಸೂತ್ರಪದಗಳೆಂದು ಕರೆದಿದೆ
- ಎಂಬುದನ್ನು ಲಕ್ಷ್ಯದಲ್ಲಿಡಬೇಕು.

6. ಯುಕ್ತಿಯುಕ್ತವಾದ ಎಂಬ ವಿಶೇಷಣವಿರುವದರಿಂದ ಇಲ್ಲಿ ವೇದಾಂತಸೂತ್ರಗಳನ್ನೇ
ಪರಾಮರ್ಶಿಸಿದೆಯೆಂದೂ ಹಾಗಿಲ್ಲದಿದ್ದರೆ ಇಲ್ಲಿ ಪುನರುಕ್ತಿಯಾಗುವದೆಂದೂ ಆ|| ಟೀಕೆ.
"ಶ್ರೋತ್ರಾದಿಗಳು ಕರ್ಮನಾಮಗಳು, ತಾನು ಶ್ರೋತ್ರಾದಿರೂಪನೆಂದು ತಿಳಿದವನು ಅಸಂಪೂರ್ಣ
ನಾಗುತ್ತಾನೆ" ಎಂಬ ವಚನವನ್ನೇ ಇಲ್ಲಿ ಯುಕ್ತಿಯೆಂದು ಭಾವಿಸಿದರೆ ಭಾಷ್ಯಕ್ಕೆ ಯಾವ
ದೋಷವೂ ತಟ್ಟುವದಿಲ್ಲವೆಂದು ನಮ್ಮ ಅಭಿಪ್ರಾಯ.

7. ಅಬೋಧಕತ್ವ, ಸಂಶಯಿತಬೋಧಕತ್ವ, ವಿಪರೀತಬೋಧಕತ್ವ - ಎಂಬ
ಅಪ್ರಾಮಾಣ್ಯಕಾರಣವಿಲ್ಲದ.

ಕ್ಷೇತ್ರದ ವಿವರ

(ಭಾಷ್ಯ)

೭೭೯. ಸ್ತುತ್ಯಾ ಅಭಿಮುಖೀಭೂತಾಯ ಅರ್ಜುನಾಯ ಆಹ ಭಗವಾನ್ -

(ಭಾಷ್ಯಾರ್ಥ)

(ವಿಷಯದ) ಸ್ತುತಿಯಿಂದ (ಸವಿ ಹತ್ತಿ ಅದನ್ನು ಕೇಳಬೇಕೆಂದು) ತನ್ನ ಕಡೆಗೆ ತಿರುಗಿರುವ ಅರ್ಜುನನನ್ನು ಕುರಿತು ಭಗವಂತನು (ಈಗ ಹೀಗೆಂದು) ಹೇಳುತ್ತಾನೆ :-

ಮಹಾಭೂತಾನ್ಯಹಚ್ಚಾರೋ ಬುದ್ಧಿರವ್ಯಕ್ತಮೇವ ಚ |

ಇನ್ದ್ರಿಯಾಣಿ ದಶೈಕಂ ಚ ಪ್ಲಾಚ್ಚ ಚೇನ್ದ್ರಿಯಗೋಚರಾಃ ||೫||

೫. ಮಹಾಭೂತಗಳು, ಅಹಂಕಾರ, ಬುದ್ಧಿ, ಅವ್ಯಕ್ತ, ಇಂದ್ರಿಯಗಳು ಹತ್ತು ಮತ್ತು ಒಂದು, ಇಂದ್ರಿಯಗೋಚರಗಳು ಐದು ;

(ಭಾಷ್ಯ)

೭೮೦. ಮಹಾಭೂತಾನಿ ಮಹಾನ್ತಿ ಚ ತಾನಿ¹ ಸರ್ವವಿಕಾರವ್ಯಾಪಕತ್ವಾತ್ ಭೂತಾನಿ ಚ ಸೂಕ್ಷ್ಮಾಣಿ | ಸ್ಥೂಲಾನಿ ತು ಇನ್ದ್ರಿಯಗೋಚರಶಬ್ದೇನ ಅಭಿಧಾಯಿಷ್ಯಂತೇ | ಅಹಚ್ಚಾರಃ ಮಹಾಭೂತಕಾರಣಮ್ ಅಹಂಪ್ರತ್ಯಯಲಕ್ಷಣಃ | ಅಹಚ್ಚಾರಕಾರಣಂ ಬುದ್ಧಿಃ ಅಧ್ಯವಸಾಯಲಕ್ಷಣಾ ತತ್ಕಾರಣಮ್ | ಅವ್ಯಕ್ತಮೇವ ಚ, ನ ವ್ಯಕ್ತಮ್ ಅವ್ಯಕ್ತಮ್ ಅವ್ಯಾಕೃತಮ್ ಈಶ್ವರಶಕ್ತಿಃ “ಮಮ ಮಾಯಾ ದುರತ್ಯಯಾ’ (೭-೧೪) ಇತ್ಯುಕ್ತಮ್ | ಏವಶಬ್ದಃ ಪ್ರಕೃತ್ಯವಧಾರಣಾರ್ಥಃ² | ಏತಾವತ್ಯೇವ ಅಷ್ಟಧಾ ಭಿನ್ನಾ ಪ್ರಕೃತಿಃ | ಚಶಬ್ದಃ ಭೇದಸಮುಚ್ಚಯಾರ್ಥಃ | ಇನ್ದ್ರಿಯಾಣಿ ದಶ, ಶ್ರೋತ್ರಾದೀನಿ ಪ್ಲಾಚ್ಚ, ಬುದ್ಧ್ವತ್ಪಾದಕತ್ವಾತ್ ಬುದ್ಧೀನ್ದ್ರಿಯಾಣಿ, ವಾಕ್ಪಾಣ್ಯಾದೀನಿ ಪ್ಲಾಚ್ಚ ಕರ್ಮನಿರ್ವರ್ತಕತ್ವಾತ್ ಕರ್ಮೇನ್ದ್ರಿಯಾಣಿ, ತಾನಿ ದಶ | ಏಕಂ ಚ | ಕಿಂ ತತ್ ? ಮನಃ ಏಕಾದಶಂ ಸಚ್ಚಲ್ಪಾದ್ಯಾತ್ಮಕಮ್ | ಪ್ಲಾಚ್ಚ ಚ ಇನ್ದ್ರಿಯಗೋಚರಾಃ ಶಬ್ದಾದಯೋ ವಿಷಯಾಃ | ತಾನಿ ಏತಾನಿ ಸಾಚ್ಚಾಃ ಚತುರ್ವಿಂಶತಿತ್ವಾನ್ತಿ ಆಚಕ್ಷತೇ ||೫||

1. “ಭೂತಾನಿ ಚ ಮಹಾಭೂತಾನಿ | ತೇಷಾಂ ಮಹತ್ತ್ವಂ ಸರ್ವವಿಕಾರವ್ಯಾಪಕತ್ವಾತ್ ದ್ರಷ್ಟವ್ಯಮ್ | ತಾನಿ” ಮ||

2. ‘ಉಕ್ತಃ’ ಎಂದು ಹೆಚ್ಚಾಗಿ ಮ||

(ಭಾಷ್ಯಾರ್ಥ)

ಮಹಾಭೂತಗಳು : ಇವು ವಿಕಾರಗಳನ್ನೆಲ್ಲ¹ ವ್ಯಾಪಿಸಿಕೊಂಡಿರುವದರಿಂದ ಮಹತ್ತಾದವು ಮತ್ತು ಭೂತಗಳು ; (ಇವು) ಸೂಕ್ಷ್ಮಭೂತಗಳೇ. ಸ್ಥೂಲ (ಭೂತ)ಗಳನ್ನಾದರೆ, 'ಇಂದ್ರಿಯಗೋಚರ' ಎಂಬ ಶಬ್ದದಿಂದ ಮುಂದೆ ಹೇಳಲಾಗುವದು. ಅಹಂಕಾರ : (ಈ) ಮಹಾಭೂತಗಳಿಗೆ ಕಾರಣವಾಗಿರುವ ನಾನು ಎಂಬ ಪ್ರತ್ಯಯದಿಂದ ತೋರತಕ್ಕದ್ದು,² ಬುದ್ಧಿ : ಅಹಂಕಾರಕ್ಕೆ ಕಾರಣವಾದ ನಿಶ್ಚಯ ರೂಪ(ಪ್ರತ್ಯಯದಿಂದ) ತೋರುವ (ತತ್ತ್ವವು)³. ಅವ್ಯಕ್ತವು : ಆ (ಬುದ್ಧಿಗೆ) ಕಾರಣವಾದ (ತತ್ತ್ವವು) ; (ಇದು) ವ್ಯಕ್ತವಲ್ಲದ್ದರಿಂದ⁴ ಅವ್ಯಕ್ತ(ವೆನಿಸುವದು) ; ಅವ್ಯಾಕೃತವೆಂಬ "ನನ್ನ ಮಾಯೆ ದಾಟಲಶಕ್ಯವಾದದ್ದು" (೭-೧೪) ಎಂದು ಹೇಳಿತ್ತಲ್ಲ, (ಆ) ಈಶ್ವರಶಕ್ತಿಯು. (ಇಲ್ಲಿರುವ) ಏವ ಎಂಬ ಮಾತು ಪ್ರಕೃತಿಯನ್ನು ನಿಶ್ಚಯಿಸಿ ಹೇಳುವದಕ್ಕೆ ಬಂದಿದೆ : ಇದಿಷ್ಟೇ ಎಂಟು ಬಗೆಯಾಗಿ ಬೇರೆ ಬೇರೆಯಾಗಿ ತೋರುವ ಪ್ರಕೃತಿಯು.⁵ ಚಶಬ್ದವು ಬೇರೆಬೇರೆಯಾಗಿ (ಹೇಳಿದ ಮಹಾಭೂತಾದಿಗಳನ್ನು) ಕೂಡಿಸುವದಕ್ಕೆ. ಇಂದ್ರಿಯಗಳು ಹತ್ತು : ಜ್ಞಾನವನ್ನುಂಟು ಮಾಡುವದರಿಂದ ಜ್ಞಾನೇಂದ್ರಿಯಗಳೆನಿಸುವ ಶ್ರೋತ್ರವೇ ಮುಂತಾದವು ಐದು, ಕೆಲಸವನ್ನು ನೆರವೇರಿಸುವದರಿಂದ ಕರ್ಮೇಂದ್ರಿಯಗಳೆನಿಸುವ ವಾಕ್ಯು, ಪಾಣಿ - ಮುಂತಾದವು ಐದು. ಇವು ಹತ್ತು, ಮತ್ತು ಒಂದು : ಅದು ಯಾವದು ? ಮನಸ್ಸು, ಸಂಕಲ್ಪವೇ ಮುಂತಾದ ರೂಪದ ಹನ್ನೊಂದನೆಯ (ಇಂದ್ರಿಯವು).⁶ ಶಬ್ದವೇ ಮುಂತಾದ ಇಂದ್ರಿಯಗೋಚರಗಳಾದ ವಿಷಯಗಳು ಐದು. ಆ ಇವುಗಳನ್ನು ಸಾಂಖ್ಯರು ಇಪ್ಪತ್ತುನಾಲ್ಕುತತ್ತ್ವಗಳು ಎನ್ನುತ್ತಾರೆ.

1. ತಮ್ಮ ಕಾರ್ಯಗಳನ್ನೆಲ್ಲ ಎಂದರ್ಥ.
2. ನಮ್ಮಲ್ಲಿ ನಾನು ಎಂಬ ಅರಿವಿನಿಂದ ತೋರುವ ಅಹಂಕಾರವು ವ್ಯಷ್ಟಿಯು ; ಇವುಗಳ ಒಟ್ಟಾದ ಸಮಷ್ಟಿಹಂಕಾರವು ಮೂಲಪ್ರಕೃತಿಯಿಂದ ಹುಟ್ಟುವದೆಂದು ಸಾಂಖ್ಯರ ವಾದ.
3. ಇದು ಸಮಷ್ಟಿಬುದ್ಧಿಯು ; ಮಹತ್ತು ಎಂದು ಸಾಂಖ್ಯರು ಕರೆಯುವ ತತ್ತ್ವವು.
4. ಇಂದ್ರಿಯಗೋಚರವಲ್ಲದ್ದರಿಂದ.
5. ೭-೫ರಲ್ಲಿ ಹೇಳಿದ ಅಪರಪ್ರಕೃತಿಯು. ಇವುಗಳಲ್ಲಿ ಅವ್ಯಕ್ತವು ಮೂಲ ಪ್ರಕೃತಿ ; ಮಹದಾದಿಗಳು ಏಳು ಪ್ರಕೃತಿವಿಕೃತಿಗಳು ; ಇಂದ್ರಿಯಾದಿಗಳು ವಿಕಾರಗಳು. ಮಹದಾದಿಗಳು ಎಂದರೆ ಮಹತ್ತು, ಅಹಂಕಾರ, ಪಂಚತನ್ಮಾತ್ರಗಳು. ಹನ್ನೊಂದು ಇಂದ್ರಿಯಗಳೂ, ಐದು ಮಹಾಭೂತಗಳೂ ವಿಕಾರಗಳೆನಿಸುವವು.
6. ಮನಸ್ಸು ಇಂದ್ರಿಯವೆಂಬುದಕ್ಕೆ ಸೂ. ಭಾ. ೨-೪-೭, ೧೭ (ಭಾ. ಭಾ. ೧೮೩, ೨೦೧) ನೋಡಿ.

(ಭಾಷ್ಯ)

೨೮೦. ಅಥ ಇದಾನೀಮ್ ಆತ್ಮಗುಣಾಃ ಇತಿ ಯಾನ್ ಆಚಕ್ಷತೇ
ವೈಶೇಷಿಕಾಃ, ತೇಽಪಿ ಕ್ಷೇತ್ರಧರ್ಮಾ ಏವ ನ ತು ಕ್ಷೇತ್ರಜ್ಞಸ್ಯ ಇತ್ಯಾಹ ಭಗವಾನ್ -

(ಭಾಷ್ಯಾರ್ಥ)

ಈಗ ವೈಶೇಷಿಕರು ಆತ್ಮನ ಗುಣಗಳೆಂದು ಹೇಳುತ್ತಾರಲ್ಲ, ಅವೂ ಕ್ಷೇತ್ರ
ಧರ್ಮಗಳೇ ಕ್ಷೇತ್ರಜ್ಞನ (ಧರ್ಮ)ಗಳಲ್ಲ - ಎಂದು ಭಗವಂತನು ಹೇಳುತ್ತಾನೆ :-

ಇಚ್ಛಾ ದ್ವೇಷಃ ಸುಖಂ ದುಃಖಂ ಸಜ್ಞಾತಶ್ಚೇತನಾ ಧೃತಿಃ |

ಏತತ್ ಕ್ಷೇತ್ರಂ ಸಮಾಸೇನ ಸವಿಕಾರಮುದಾಹೃತಮ್ ||೬||

೬. ಇಚ್ಛೆ, ದ್ವೇಷ, ಸುಖ, ದುಃಖ, ಸಜ್ಞಾತ, ಚೇತನ, ಧೃತಿ - ಇದೇ
ಕ್ಷೇತ್ರವು, (ಇದನ್ನು) ಸವಿಕಾರವಾಗಿ ಸಮಾಸದಿಂದ ಹೇಳಿದ್ದಾಯಿತು.

(ಭಾಷ್ಯ)

೨೮೧. ಇಚ್ಛಾ | ಯಜ್ಞಾತೀಯಂ ಸುಖಹೇತುಮ್¹ ಅರ್ಥಮ್
ಉಪಲಬ್ಧವಾನ್ ಪೂರ್ವಂ ಪುನಃ ತಜ್ಞಾತೀಯಮ್ ಉಪಲಭಮಾನಃ ತಮ್²
ಆದಾತುಮ್ ಇಚ್ಛತಿ ಸುಖಹೇತುರಿತಿ ಸೇಯಮ್ ಇಚ್ಛಾ ಅನ್ತಃಕರಣಧರ್ಮಃ³
ಜ್ಞೇಯತ್ವಾತ್ ಕ್ಷೇತ್ರಮ್ | ತಥಾ ದ್ವೇಷಃ | ಯಜ್ಞಾತೀಯಮ್ ಅರ್ಥಮ್⁴ ಉಪ
ಲಭಮಾನಃ ತಂ ದ್ವೇಷ್ಠಿ⁵ ಸೋಽಯಂ ದ್ವೇಷಃ ಜ್ಞೇಯತ್ವಾತ್ ಕ್ಷೇತ್ರಮೇವ |
ತಥಾ ಸುಖಮ್ ಅನುಕೂಲಂ ಪ್ರಸನ್ನಸತ್ತ್ವಾತ್ಮಕಂ⁶ ಜ್ಞೇಯತ್ವಾತ್ ಕ್ಷೇತ್ರಮೇವ |
ದುಃಖಂ ಪ್ರತಿಕೂಲಾತ್ಮಕಮ್ | ಜ್ಞೇಯತ್ವಾತ್ ತದಪಿ ಕ್ಷೇತ್ರಮ್⁷ | ಸಜ್ಞಾತಃ
ದೇಹೇಂದ್ರಿಯಾಣಾಂ ಸಂಹತಿಃ | ತಸ್ಯಾಮ್⁸ ಅಭಿವ್ಯಕ್ತಾ ಅನ್ತಃಕರಣವೃತ್ತಿಃ ತಪ್ತೇ

1. 'ಸುಖಾತ್ಮಕಮ್' ಮ|| ಮೈ
2. 'ಸಮುಪಲಭಮಾನಃ ತಮರ್ಥಮ್' ಮ|| ಮೈ||
3. 'ಅನ್ತಃಕರಣಸ್ಯ ಧರ್ಮಃ' ಮ|| ಮೈ||
4. ನಿ|| ಪಾಠದಲ್ಲಿಲ್ಲ.
5. 'ದುಃಖಹೇತುರಿತಿ' ಎಂದು ಹೆಚ್ಚಾಗಿ ಮ|| ಮೈ||
6. 'ಪ್ರಸನ್ನಸತ್ತ್ವಾತ್ಮಜಂ' ಮ|| ಮೈ||
7. 'ಕ್ಷೇತ್ರಮೇವ' ಮ|| ಮೈ||
8. 'ತಸ್ಮಿನ್' ಮ|| ಮೈ||

ಇವ ಲೋಹಪಿಣ್ಡೇ ಅಗ್ನಿಃ ಆತ್ಮಚೈತನ್ಯಸವಿದ್ಧಾ¹ ಚೇತನಾ | ಸಾ ಚ ಕ್ಷೇತ್ರಮ್ | ಜ್ಞೇಯತ್ಪಾತ್ | ಧೃತಿಃ ಯಯಾ ಅವಸಾದಂ² ಪ್ರಾಪ್ತಾನಿ ದೇಹೇನ್ದ್ರಿಯಾಣಿ ದ್ರಿಯಂತೇ³ | ಸಾ ಚ ಜ್ಞೇಯತ್ಪಾತ್ ಕ್ಷೇತ್ರಮ್ | ಸರ್ವಾಂತಃಕರಣಧರ್ಮೋಪ ಲಕ್ಷಣಾರ್ಥಮ್ ಇಚ್ಛಾದಿಗ್ರಹಣಮ್ | ಯತ್ ಉಕ್ತಂ ತತ್⁴ ಉಪಸಂಹರತಿ - ಏತತ್ ಕ್ಷೇತ್ರಂ ಸಮಾಸೇನ ಸವಿಕಾರಂ ಸಹ ವಿಕಾರೇಣ ಮಹದಾದಿನಾ ಉದಾಹೃತಮ್ ಉಕ್ತಮ್ ||೬||

(ಭಾಷ್ಯಾರ್ಥ)

ಇಚ್ಛೆ : ಮೊದಲು ಯಾವ ಜಾತಿಯ ವಸ್ತು ಸುಖಕ್ಕೆ ಕಾರಣವೆಂದು ಅನುಭವಿಸಿದ್ದನೋ ಮತ್ತೆ ಅದೇ ಜಾತಿಯ (ವಸ್ತು)ವನ್ನು ಕಂಡು ಸುಖಕ್ಕೆ ಕಾರಣವೆಂದು ಅದನ್ನು ತೆಗೆದುಕೊಳ್ಳಬೇಕೆಂದು ಬಯಸುತ್ತಾ(ನಷ್ಟೆ), ಅಂಥ ಈ ಇಚ್ಛೆಯು ಅಂತಃಕರಣಧರ್ಮವು ; ಜ್ಞೇಯವಾದ್ದರಿಂದ⁵ ಕ್ಷೇತ್ರವು. ಇದರಂತೆ ದ್ವೇಷವು : ಯಾವ ಜಾತಿಯ ವಸ್ತುವು ದುಃಖಕ್ಕೆ ಕಾರಣವೆಂದು ಅನುಭವಿಸಿದ್ದನೋ, ಮತ್ತೆ ಅದೇ ಜಾತಿಯ ವಸ್ತುವನ್ನು ಕಂಡು ಅದನ್ನು ಹಗೆಮಾಡುವ(ನಷ್ಟೆ), ಅಂಥ ಈ ದ್ವೇಷವು ಜ್ಞೇಯವಾಗಿರುವದರಿಂದ ಕ್ಷೇತ್ರವೇ. ಇದರಂತೆ ಸುಖವು ಎಂದರೆ ಅನುಕೂಲವಾದದ್ದು, ಪ್ರಸನ್ನವಾದ ಅಂತಃಕರಣದ ರೂಪ(ವಾದ ಅನುಭವವು) ; ಜ್ಞೇಯವಾಗಿರುವದರಿಂದ (ಇದೂ) ಕ್ಷೇತ್ರವೇ. ದುಃಖವೆಂದರೆ ಪ್ರತಿಕೂಲರೂಪ ವಾದದ್ದು ; ಜ್ಞೇಯವಾಗಿರುವದರಿಂದ ಅದೂ ಕ್ಷೇತ್ರವೇ. ಸಂಘಾತವು : ದೇಹೇಂದ್ರಿಯ ಗಳು ಒಂದಾಗಿ ಸೇರಿದ (ಗುಂಪು). ಅದರಲ್ಲಿ ಹೊರತೋರಿಕೊಳ್ಳುವ ಅಂತಃಕರಣ ವೃತ್ತಿಯು ; ಕಾದ ಕಬ್ಬಿಣದ ಗಟ್ಟಿಯಲ್ಲಿ ಬೆಂಕಿಯು (ತೋರು)ವಂತೆ, ಆತ್ಮನ ಚೈತನ್ಯದ

1. “ಚೈತನ್ಯಾಭಾಸರಸವಿದ್ಧಾ” ಎಂದು ಅ|| ಟೀಕಾಸಮ್ಮತವಾದ ಪಾಠವೇ ಅಚ್ಚಿನ ಪುಸ್ತಕಗಳಲ್ಲಿದೆ ; ಅವನವಾದದಲ್ಲಿರುವ ಟಿಪ್ಪಣಿಯನ್ನು ನೋಡಿ.

2. ‘ಅವಸಾದನಂ’ ನಿ||, ‘ಅವಸಾನಂ’ ಮ||

3. ‘ವಿಷ್ವಭ್ಯ ದ್ರಿಯಂತೇ’ ಮ||

4. ‘ಯತಃ ಉಕ್ತಮ್’ ಎಂದಿಷ್ಟೇ ಅ|| ನಿ|| ವಾ||

5. ಯಾವದು ಜ್ಞೇಯವೋ ಅದು ಜ್ಞಾತೃವಿನ ಧರ್ಮವಲ್ಲವೆಂಬ ನ್ಯಾಯದಿಂದ ಇಲ್ಲಿ ಹೇಳಿರುವ ಅಂತಃಕರಣಧರ್ಮಗಳು ಯಾವವೂ ಕ್ಷೇತ್ರಜ್ಞನ ಧರ್ಮವಲ್ಲವೆಂದು ತಿಳಿಯಬೇಕು. ಈ ನ್ಯಾಯವನ್ನು ಅವಲಂಬಿಸಿಯೇ ಭಾಷ್ಯಕಾರರು ೨ನೆಯ ಶ್ಲೋಕದ ಚರ್ಚೆಯಲ್ಲಿ ಕ್ಷೇತ್ರಜ್ಞನು ನಿತ್ಯಶುದ್ಧಬುದ್ಧಮುಕ್ತಸ್ವಭಾವನೆಂದು ಸಾಧಿಸಿರುವುದು.

ರಸದಿಂದ¹ ವ್ಯಾಪ್ತವಾಗಿ(ರುವದಲ್ಲ, ಆ ವೃತ್ತಿಯು) ಚೇತನವು.² ಅದೂ ಜ್ಞೇಯವಾಗಿರುವದರಿಂದ ಕ್ಷೇತ್ರವು. ಧೃತಿ : ಯಾವದರಿಂದ ಕುಸಿದುಬಿದ್ದಿರುವ ದೇಹೇಂದ್ರಿಯಗಳು ಎತ್ತಿಹಿಡಿಯಲ್ಪಡುವವೋ (ಅದು)³ ; ಅದೂ ಜ್ಞೇಯವಾಗಿರುವದರಿಂದ ಕ್ಷೇತ್ರವು.

(ಇಲ್ಲಿ) ಇಚ್ಛೆಯೇ ಮುಂತಾದವುಗಳನ್ನು ತೆಗೆದುಕೊಂಡು (ಹೇಳಿರುವದು) ಅಂತಃಕರಣದ ಧರ್ಮಗಳನ್ನೆಲ್ಲ (ತಿಳಿಸುವದಕ್ಕೆ) ಉಪಲಕ್ಷಣವಾಗಿ. (ಈಗ) ಯಾವದನ್ನು ಹೇಳಿದ್ದಾಯಿತೋ (ಭಗವಂತನು) ಅದನ್ನು ಉಪಸಂಹಾರಮಾಡುತ್ತಾನೆ. ಇದೇ ಕ್ಷೇತ್ರವು ; ಸಂಕ್ಷೇಪವಾಗಿ (ಇದನ್ನು) ಸವಿಕಾರವಾಗಿ ಮಹತ್ತು ಮುಂತಾದ (ಇದರ) ವಿಕಾರಗಳೊಡನೆ ಹೇಳಿದ್ದಾಯಿತು, ತಿಳಿಸಿದ್ದಾಯಿತು.

ಜ್ಞಾನಸಾಧನವಾದ ಅಮಾನಿತ್ವಾದಿಗಳು

(ಭಾಷ್ಯ)

೭೮೩. ಯಸ್ಯ ಕ್ಷೇತ್ರಭೇದಜಾತಸ್ಯ ಸಂಹತಿಃ “ಇದಂ ಶರೀರಂ ಕ್ಷೇತ್ರಮ್” (೧೩-೧) ಇತಿ ಉಕ್ತಮ್ ತತ್ ಕ್ಷೇತ್ರಂ ವ್ಯಾಖ್ಯಾತಮ್ ಮಹಾಭೂತಾದಿಭೇದ ಭಿನ್ನಂ ದೃತ್ಯಂತಮ್ | ಕ್ಷೇತ್ರಜ್ಞೋ ವಕ್ಷ್ಯಮಾಣವಿಶೇಷಣಃ | ಯಸ್ಯ ಸಪ್ರಭಾವಸ್ಯ ಕ್ಷೇತ್ರಜ್ಞಸ್ಯ ಪರಿಜ್ಞಾನಾತ್ ಅಮೃತತ್ವಂ ಭವತಿ ತಂ “ಜ್ಞೇಯಂ ಯತ್ ತತ್ ಪ್ರವಕ್ಷಾಮಿ” (೧೩-೧೨) ಇತ್ಯಾದಿನಾ ಸವಿಶೇಷಣಂ ಸ್ವಯಮೇವ ವಕ್ಷ್ಯತಿ ಭಗವಾನ್ | ಅಧುನಾ ತು ತಜ್ಞಾನಸಾಧನಗುಣಮ್⁴ ಅಮಾನಿತ್ವಾದಿಲಕ್ಷಣಮ್ - ಯಸ್ಮಿನ್ ಸತಿ ತಜ್ಞೇಯವಿಜ್ಞಾನೇ⁵ ಯೋಗ್ಯೋ ಅಧಿಕೃತೋ ಭವತಿ, ಯತ್ಪರಃ ಸಂನ್ಯಾಸೀ

1. ಚೈತನ್ಯವು ಅಂತಃಕರಣವನ್ನು ವ್ಯಾಪಿಸಿಕೊಂಡಿರುವದರಿಂದ ಅದೂ ಚೇತನದಂತೆ ತೋರುತ್ತದೆ ; ಆದ್ದರಿಂದ ಅದಕ್ಕೂ ‘ಚೇತನಾ’ ಎಂದೇ ಹೆಸರು ಎಂದು ಭಾವ. ‘ಚೈತನ್ಯಭಾಸ’ ಎಂಬ ಪಾಠವು ದೃಷ್ಟಾಂತಕ್ಕೆ ಹೊಂದುಗೆಯಲ್ಲ. ಟೀಕೆಗನುಗುಣವಾಗಿ ಯಾರೋ ಭಾಷ್ಯವನ್ನು ತಿದ್ದಿರಬೇಕೆಂದು ಕಾಣುತ್ತದೆ.

2. ನಾನು ಎಂಬ ಚಿದಾಭಾಸವು ಅಂತಃಕರಣದಲ್ಲಿ ವ್ಯಾಪಿಸಿರುತ್ತದೆ. ಈ ಅರಿವು ಎಚ್ಚರದಲ್ಲಿ ದೇಹೇಂದ್ರಿಯಗಳನ್ನೆಲ್ಲ ವ್ಯಾಪಿಸಿರುತ್ತದೆ.

3. ಆಯಾಸದಲ್ಲಿ, ರೋಗದಲ್ಲಿ, ಅಥವಾ ನಿದ್ರೆಯಲ್ಲಿ ಈ ಧೃತಿಯಿಲ್ಲದಿರುವದರಿಂದ ಕೈಕಾಲುಗಳು ಕಳಲಿಕೊಂಡಿರುವವು.

4. ‘ಸಾಧನಂ ಗುಣಮ್’ ಮೈ||

5. ‘ಜ್ಞೇಯವಿಜ್ಞಾನೇ’ ಎಂದಿಷ್ಟೇ ಮ|| ಮೈ||

‘ಜ್ಞಾನನಿಷ್ಠಃ’ ಉಚ್ಯತೇ, ತಮ್ ಅಮಾನಿತ್ಯಾದಿಗುಣಮ್¹ ಜ್ಞಾನ ಸಾಧನತ್ವಾತ್ ಜ್ಞಾನಶಬ್ದವಾಚ್ಯಂ ವಿದಧಾತಿ ಭಗವಾನ್ -

(ಭಾಷ್ಯಾರ್ಥ)

ಯಾವ ಕ್ಷೇತ್ರದ ಅನೇಕವಿಕಾರಗಳ ಗುಂಪನ್ನೇ ‘ಈ ಶರೀರವು ಕ್ಷೇತ್ರವು’ (೧೩-೧) ಎಂದು ಹೇಳಲಾಗಿತ್ತೋ, ಮಹಾಭೂತವೇ ಮುಂತಾದ ವಿಶೇಷಗಳುಳ್ಳದ್ದಾಗಿ ಬೇರೆಬೇರೆಯಾಗಿರುವ ದೃತಿಯವರೆಗಿನ ಆ ಕ್ಷೇತ್ರವನ್ನು ವಿವರಿಸಿದ್ದಾಯಿತು. ಕ್ಷೇತ್ರಜ್ಞನೆಂದರೆ ಮುಂದೆ ಹೇಳುವ ವಿಶೇಷಣಗಳುಳ್ಳವನು. ಪ್ರಭಾವಗಳೊಡಗೂಡಿದ ಯಾವ ಕ್ಷೇತ್ರಜ್ಞನನ್ನು ಅರಿತುಕೊಳ್ಳುವದರಿಂದ ಅಮೃತತ್ವವಾಗುವದೋ, ಆತನನ್ನು “ಜ್ಞೇಯವು ಯಾವದೋ ಅದನ್ನು ಹೇಳುವೆನು” (೧೩-೧೨) ಎಂದು ಮುಂತಾಗಿರುವ (ಗ್ರಂಥ)ದಿಂದ ಭಗವಂತನು ತಾನೇ ವಿಶೇಷಣಗಳೊಡನೆ ಹೇಳುವನು. ಆದರೆ ಈಗ ಅವನನ್ನು ಅರಿತುಕೊಳ್ಳುವದಕ್ಕೆ (ಬೇಕಾಗಿರುವ) ಸಾಧನಗಳ ಸಮೂಹವನ್ನು - ಯಾವದಿದ್ದರೆ ಆ ಜ್ಞೇಯನಾದ (ಕ್ಷೇತ್ರಜ್ಞನನ್ನು) ಅರಿತುಕೊಳ್ಳುವದಕ್ಕೆ ತಕ್ಕ ಅಧಿಕಾರಿಯಾಗಿರುವನೋ, ಯಾವದರಲ್ಲಿಯೇ ತಾತ್ಪರ್ಯದಿಂದ ನೆಲೆನಿಂತಿರುವ ಸಂನ್ಯಾಸಿಯು ‘ಜ್ಞಾನನಿಷ್ಠನು’ ಎನಿಸುವನೋ, ಜ್ಞಾನಕ್ಕೆ ಸಾಧನವಾಗಿರುವದರಿಂದ ‘ಜ್ಞಾನ’ವೆಂಬ ಹೆಸರಿನಿಂದ ಕರೆಯಿಸಿಕೊಳ್ಳುವ² ಆ ಅಮಾನಿತ್ಯಾದಿ(ಗಳ) ಸಮೂಹವನ್ನು - ಭಗವಂತನು ತಿಳಿಸಿಕೊಡುತ್ತಿದಾನೆ :-

ಅಮಾನಿತ್ಯಮದಮ್ಚಿತ್ತ್ವಮಹಿಂಸಾ ಕ್ಷಾಂತಿರಾರ್ಜವಮ್ |

ಆಚಾರ್ಯೋಪಾಸನಂ ಶೌಚಂ ಸ್ಥೈರ್ಯಮಾತ್ಮವಿನಿಗ್ರಹಃ ||೨||

೨. ಅಮಾನಿತ್ಯ, ಅದಂಭಿತ್ಯ, ಅಹಿಂಸೆ, ಕ್ಷಾಂತಿ, ಆರ್ಜವ, ಆಚಾರ್ಯೋಪಾಸನೆ, ಶೌಚ, ಸ್ಥೈರ್ಯ, ಆತ್ಮವಿನಿಗ್ರಹ ;

(ಭಾಷ್ಯ)

೨೪೪. ಅಮಾನಿತ್ಯಮ್ | ಮಾನಿನೋ ಭಾವಃ ಮಾನಿತ್ಯಮ್ ಆತ್ಮನಃ ಶ್ಲಾಘನಮ್³ | ತದಭಾವಃ ಅಮಾನಿತ್ಯಮ್ | ಅದಮ್ಚಿತ್ತ್ವಮ್ ಸ್ವಧರ್ಮ

1. ‘ಅಮಾನಿತ್ಯಾದಿಗುಣಮ್’ ಮ|| ಮೈ||

2. ಅಮಾನಿತ್ಯವೇ ಮುಂತಾದವು ಜ್ಞಾನಿಯಲ್ಲಿ ಸ್ವಭಾವಸಿದ್ಧವಾಗಿರುವದರಿಂದಲೂ ಇವುಗಳನ್ನು ಯತ್ನಪೂರ್ವಕವಾಗಿ ಸಾಧನಮಾಡುವವನು ಜ್ಞಾನವನ್ನು ಪಡೆಯುವದರಿಂದಲೂ ಇವುಗಳನ್ನು ಲಕ್ಷಣೆಯಿಂದ ಜ್ಞಾನ ಎಂದು ಕರೆದಿದೆ ಎಂದರ್ಥ.

3. ‘ಮಾನಿತ್ಯಮ್ ಆತ್ಮನಃ ಶ್ಲಾಘನಮ್’ ಎಂದಿಷ್ಟೇ ಮ||

ಪ್ರಕಟೀಕರಣಂ ದಮ್ಭಿತ್ವಮ್ | ತದಭಾವಃ ಅದಮ್ಭಿತ್ವಮ್ | ಅಹಿಂಸಾ ಅಹಿಂಸನಂ
ಪ್ರಾಣಿನಾಮ್ ಅಪೀಡನಮ್ | ಕ್ಷಾಂತಿಃ ಪರಾಪರಾಧಪ್ರಾಪ್ತೌ ಅವಿಕ್ರಿಯಾ |
ಆರ್ಜವಮ್ ಋಜುಭಾವಃ ಅವಕ್ರತ್ವಮ್ | ಆಚಾರ್ಯೋಪಾಸನಂ ಮೋಕ್ಷ
ಸಾಧನೋಪದೇಷ್ಟುಃ ಆಚಾರ್ಯಸ್ಯ ಶುಶ್ರೂಷಾದಿಪ್ರಯೋಗೇಣ ಸೇವನಮ್ | ಶೌಚಂ
ಕಾಯಮಲಾನಾಂ ಮೃಜ್ಜಲಾಭ್ಯಾಂ ಪ್ರಕ್ಷಾಲನಮ್ | ಅನ್ತಶ್ಚ ಮನಸಃ
ಪ್ರತಿಪಕ್ಷಭಾವನಯಾ ರಾಗಾದಿಮಲಾನಾಮ್ ಅಪನಯನಂ ಶೌಚಮ್ | ಸ್ಥೈರ್ಯಂ
ಸ್ಥಿರಭಾವಃ ಮೋಕ್ಷಮಾರ್ಗೇ ಏವ ಕೃತಾದ್ಯವಸಾಯತ್ವಮ್ | ಆತ್ಮವಿನಿಗ್ರಹಃ | ಆತ್ಮನಃ
ಉಪಕಾರಕತಯಾ¹ ಆತ್ಮಶಬ್ದವಾಚ್ಯಸ್ಯ ಕಾರ್ಯಕರಣಸಂಜ್ಞಾತಸ್ಯ ವಿನಿಗ್ರಹಃ
ಸ್ವಭಾವೇನ ಸರ್ವತಃ ಪ್ರವೃತ್ತಸ್ಯ ಸನ್ಮಾರ್ಗೇ ಏವ ನಿರೋಧಃ ಆತ್ಮವಿನಿಗ್ರಹಃ ||೨||

(ಭಾಷ್ಯಾರ್ಥ)

ಅಮಾನಿತ್ವವು : ಮಾನಿತ್ವ ಎಂದರೆ ಮಾನಿಯಾಗಿರುವುದು, ತನ್ನನ್ನು ತಾನೇ
ಮೆಚ್ಚುವುದು ; ಅದಲ್ಲದ್ದು ಅಮಾನಿತ್ವವು.² ಅದಂಭಿತ್ವವು : ದಂಭಿತ್ವವೆಂದರೆ ತನ್ನ
ಧರ್ಮವನ್ನು ಪ್ರಕಟಮಾಡಿಕೊಳ್ಳುವುದು ; ಅದಲ್ಲದ್ದು ಅದಂಭಿತ್ವವು. ಅಹಿಂಸೆ :
ಹಿಂಸೆಮಾಡದಿರುವುದು, ಪ್ರಾಣಿಗಳಿಗೆ ತೊಂದರೆಮಾಡದಿರುವುದು. ಕ್ಷಾಂತಿ :
ಮತ್ತೊಬ್ಬರು ತಪ್ಪುಮಾಡಿದರೂ (ಮನಸ್ಸಿನಲ್ಲಿ) ವಿಕಾರವನ್ನು ಹೊಂದದಿರುವುದು.
ಆರ್ಜವ : ಋಜುವಾಗಿರುವುದು, ಕೊಂಕು(ನಡತೆ)ಯಿಲ್ಲದೆ ಇರುವುದು.
ಆಚಾರ್ಯೋಪಾಸನೆ : ಮೋಕ್ಷಕ್ಕೆ (ಬೇಕಾದ) ಸಾಧನವನ್ನು ಉಪದೇಶಮಾಡುವ
ಆಚಾರ್ಯನನ್ನು ಶುಶ್ರೂಷೆಯೇ ಮುಂತಾದವುಗಳನ್ನು ಮಾಡುವದರಿಂದ ಸೇವಿಸು
ವುದು. ಶೌಚವು : ಶರೀರದ ಮಲಗಳನ್ನು ಮಣ್ಣುನೀರುಗಳಿಂದ ತೊಳೆದುಕೊಳ್ಳು
ವುದು, ಮತ್ತು ಒಳಗೆ ಮನಸ್ಸಿನಲ್ಲಿರುವ ರಾಗವೇ ಮುಂತಾದ ಮಲಗಳನ್ನು
ಪ್ರತಿಪಕ್ಷವನ್ನು ಭಾವನೆಮಾಡುವದರಿಂದ³ ಹೋಗಲಾಡಿಸಿಕೊಳ್ಳುವುದು. ಸ್ಥೈರ್ಯವು :

1. 'ಆತ್ಮನೋಽಪಕಾರಸ್ಯ' ಎಂಬ ಅ|| ನಿ|| ಗು|| ಪಾಠಕ್ಕಿಂತ ಈ ಮ|| ಮೈ||
ಪಾಠವು ಮೇಲು.

2. ಮಾನಿತ್ವವಲ್ಲದ್ದು ಎಂದು ಮುಂತಾಗಿ ಇಲ್ಲಿ ವಿಗ್ರಹಗಳನ್ನು ತಿಳಿಸಿದ್ದರೂ
ಅಮಾನಿತ್ವಾದಿಗಳು ಅಭಾವಮಾತ್ರವಲ್ಲ, ಅದಕ್ಕಾಗಿ ಮಾಡುವ ಭಾವರೂಪವಾದ ಪ್ರಯತ್ನವು
ಎಂದು ಭಾಷ್ಯಕಾರರ ಅವತರಣಿಕೆಯಿಂದ ವ್ಯಕ್ತವಾಗುತ್ತದೆ.

3. ರಾಗವನ್ನು ವೈರಾಗ್ಯದಿಂದ, ದ್ವೇಷವನ್ನು ಪ್ರೇಮದಿಂದ - ಹೀಗೆ ಪ್ರತಿಪಕ್ಷಗಳನ್ನು
ಭಾವಿಸಿ ರಾಗಾದಿಗಳನ್ನು ಕಳೆದುಕೊಳ್ಳುವದೂ ಶೌಚವೇ. ಪ್ರತಿಪಕ್ಷಭಾವನೆಯ ವಿಷಯಕ್ಕೆ
ಯೋ. ಸೂ. ಭಾ. ೨-೩೩ನ್ನು ನೋಡಿರಿ.

ಸ್ಥಿರವಾಗಿರುವುದು, ಮೋಕ್ಷಮಾರ್ಗದಲ್ಲಿಯೇ (ನಡೆಯುವೆನೆಂದು) ನಿಶ್ಚಯವನ್ನು ಮಾಡಿಕೊಂಡಿರುವುದು. ಆತ್ಮವಿನಿಗ್ರಹ : ಆತ್ಮನಿಗೆ ಬೇಕಾದದ್ದನ್ನು ಮಾಡಿಕೊಡುವ (ಸಾಧನ)ವಾಗಿರುವದರಿಂದ ಆತ್ಮ ಎಂಬ ಹೆಸರಿನಿಂದ ಕರೆಯಿಸಿಕೊಳ್ಳುವ ಕಾರ್ಯ ಕರಣಸಂಘಾತದ ವಿನಿಗ್ರಹವು, ಸ್ವಭಾವದಿಂದ ಎಲ್ಲಾ ಕಡೆಗೂ ಹರಿಯುತ್ತಿರುವ ಅದನ್ನು ಸರಿಯಾದ ದಾರಿಯಲ್ಲಿಯೇ (ನಡೆಯುವಂತೆ) ತಡೆಗಟ್ಟುವುದು ಆತ್ಮ ವಿನಿಗ್ರಹವು.

ಇನ್ದ್ರಿಯಾರ್ಥೇಷು ವೈರಾಗ್ಯಮನಹಚ್ಚಾರ ಏವ ಚ |

ಜನ್ಮಮೃತ್ಯುಜರಾವ್ಯಾಧಿದುಃಖದೋಷಾನುದರ್ಶನಮ್

||೮||

೮. ಇಂದ್ರಿಯಾರ್ಥಗಳಲ್ಲಿ ವೈರಾಗ್ಯವು ಮತ್ತು ಅನಹಂಕಾರವೇ (ಇರುವುದು), ಜನ್ಮಮೃತ್ಯುಜರಾವ್ಯಾಧಿದುಃಖದೋಷಾನುದರ್ಶನವು.

(ಭಾಷ್ಯ)

೭೮೫. ಕಿಂಚ ಇನ್ದ್ರಿಯಾರ್ಥೇಷು ಶಬ್ದಾದಿಷು ದೃಷ್ಟಾದೃಷ್ಟೇಷು¹ ಭೋಗೇಷು² ವಿರಾಗಭಾವಃ ವೈರಾಗ್ಯಮ್ | ಅನಹಂಕಾರಃ ಅಹಂಕಾರಾಭಾವ ಏವ ಚ | ಜನ್ಮಮೃತ್ಯುಜರಾವ್ಯಾಧಿದುಃಖದೋಷಾನುದರ್ಶನಮ್ | ಜನ್ಮ ಚ ಮೃತ್ಯುಶ್ಚ ಜರಾ ಚ ವ್ಯಾಧಯಶ್ಚ ದುಃಖಾನಿ ಚ | ತೇಷು ಜನ್ಮಾದಿದುಃಖಾಂತೇಷು³ ಪ್ರತ್ಯೇಕಂ ದೋಷಾನುದರ್ಶನಮ್ | ಜನ್ಮನಿ ಗರ್ಭವಾಸಃ ಯೋನಿದ್ವಾರಾ⁴ ನಿಸರಣಂ ದೋಷಃ | ತಸ್ಯ ಅನುದರ್ಶನಮ್ ಆಲೋಚನಮ್ | ತಥಾ ಮೃತ್ಯೌ ದೋಷಾನುದರ್ಶನಮ್ | ತಥಾ ಜರಾಯಾಂ ಪ್ರಜ್ಞಾಶಕ್ತೀಜೋನಿರೋಧದೋಷಾನುದರ್ಶನಂ ಪರಿಭೂತತಾ ಚ ಇತಿ | ತಥಾ ವ್ಯಾಧಿಷು ಶಿರೋರೋಗಾದಿಷು ದೋಷಾನುದರ್ಶನಮ್ | ತಥಾ ದುಃಖೇಷು ಅಧ್ಯಾತ್ಮಾಧಿಭೂತಾಧಿದೈವನಿಮಿತ್ತೇಷು⁵ ; ಅಥವಾ ದುಃಖಾನ್ಯೇವ ದೋಷಃ ದುಃಖದೋಷಃ | ತಸ್ಯ ಜನ್ಮಾದಿಷು ಪೂರ್ವವತ್ ಅನುದರ್ಶನಮ್⁶ | ದುಃಖಂ ಜನ್ಮ, ದುಃಖಂ ಮೃತ್ಯುಃ, ದುಃಖಂ ಜರಾ, ದುಃಖಂ ವ್ಯಾಧಯಃ⁷ |

1. 'ದೃಷ್ಟಾದೃಷ್ಟೇಷು -' ಮ||

2. 'ವಿಷಯಭೋಗೇಷು' ಮ|| ಮೈ|| 3. 'ಜನ್ಮಾದಿಷು ದುಃಖಾಂತೇಷು' ಮ||

4. 'ಗರ್ಭವಾಸಯೋನಿದ್ವಾರಾ' ಅ|| ನಿ|| ; 'ದ್ವಾರ' ಮ|| ಮೈ|| - ಎಂಬ ಅಚ್ಚಿನ ಪುಸ್ತಕದ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

5. 'ಅಧ್ಯಾತ್ಮಿಕಾಧಿಭೌತಿಕಾಧಿದೈವನಿಮಿತ್ತೇಷು' ಮ|| ಮೈ||

6. 'ದರ್ಶನಮ್' ಮ|| ಮೈ|| 7. ಇಲ್ಲೊಂದು 'ಇತಿ' ಇದ್ದರೆ ಒಳ್ಳೆಯದು.

ದುಃಖನಿಮಿತ್ತತ್ವಾತ್ ಜನ್ಮಾದಯೋ ದುಃಖಂ ನ ಪುನಃ ಸ್ವರೂಪೇಣೈವ ದುಃಖಮ್¹
ಇತಿ | ಏವಂ ಜನ್ಮಾದಿಷು ದುಃಖದೋಷಾನುದರ್ಶನಾತ್ ದೇಹೇನ್ದ್ರಿಯವಿಷಯ
ಭೋಗೇಷು ವೈರಾಗ್ಯಮ್ ಉಪಜಾಯತೇ | ತತಃ ಪ್ರತ್ಯಗಾತ್ಮನಿ ಪ್ರವೃತ್ತಿಃ
ಕರಣಾನಾಮ್ ಆತ್ಮದರ್ಶನಾಯ | ಏವಂ ಜ್ಞಾನಹೇತುತ್ವಾತ್ ಜ್ಞಾನಮ್ ಉಚ್ಯತೇ
ಜನ್ಮಾದಿದುಃಖದೋಷಾನುದರ್ಶನಮ್ ||೮||

(ಭಾಷ್ಯಾರ್ಥ)

ಮತ್ತು ಇಂದ್ರಿಯಾರ್ಥಗಳಲ್ಲಿ ಶಬ್ದವೇ ಮುಂತಾದ ಈ ಲೋಕದ ಮತ್ತು ಪರಲೋಕದ ಭೋಗಗಳಲ್ಲಿ ರಾಗವಿಲ್ಲದೆ ಇರುವದು ವೈರಾಗ್ಯವು. ಮತ್ತು ಅನಹಂಕಾರವು, ಅಹಂಕಾರವಿಲ್ಲದೆಯೇ ಇರುವದು. ಜನ್ಮಮೃತ್ಯುಜರಾವ್ಯಾಧಿದುಃಖ ದೋಷಾನುದರ್ಶನವು. ಹುಟ್ಟು, ಸಾವು, ಮುಪ್ಪು, ರೋಗಗಳು, ಮತ್ತು ದುಃಖ ಗಳು (ಇವೇ ಜನ್ಮಾದಿಗಳು) ; ಈ ಹುಟ್ಟು ಮೊದಲಾಗಿ ದುಃಖದವರೆಗಿನವು ಗಳಲ್ಲಿ ಒಂದೊಂದರಲ್ಲಿಯೂ ದೋಷವನ್ನು ಅನುದರ್ಶನ (ಮಾಡುತ್ತಿರುವದು). ಹುಟ್ಟಿನಲ್ಲಿ ಗರ್ಭದಲ್ಲಿರುವದು, ಯೋನಿಯ ಮೂಲಕವಾಗಿ ಹೊರಕ್ಕೆ ಬರುವದು - (ಎಂಬುದು) ದೋಷವು ; ಅದನ್ನು ಅನುದರ್ಶನ (ಮಾಡುವದು) ಎಂದರೆ ಆಲೋಚಿಸುತ್ತಿರುವದು. ಇದರಂತೆ ಸಾವಿನಲ್ಲಿ ದೋಷವನ್ನು ಅನುದರ್ಶನ (ಮಾಡುವದು).² ಹೀಗೆಯೇ ಮುಪ್ಪಿನಲ್ಲಿ, ಪ್ರಜ್ಞೆ, ಶಕ್ತಿ, ತೇಜಸ್ಸು - ಇವುಗಳು ನಾಶ ವಾಗುವ ದೋಷವನ್ನು ಕಾಣುವದು ಮತ್ತು (ಮತ್ತೊಬ್ಬರ) ತಿರಸ್ಕಾರ (ಎಂದು ತಿಳಿಯುವದು). ಹೀಗೆಯೇ ರೋಗಗಳಲ್ಲಿ, ತಲೆನೋವೇ ಮುಂತಾದವುಗಳಲ್ಲಿ, ದೋಷಾನುದರ್ಶನವು. ಹಾಗೂ ದುಃಖಗಳಲ್ಲಿ ಎಂದರೆ ಅಧ್ಯಾತ್ಮ, ಅಧಿಭೂತ, ಅಧಿದೈವ - ಎಂಬ ನಿಮಿತ್ತಗಳಿಂದಾಗುವ (ದುಃಖಗಳಲ್ಲಿ ದೋಷಾನುದರ್ಶನವು). ಅಥವಾ ('ಜನ್ಮಮೃತ್ಯು....' ಎಂಬುದಕ್ಕೆ ಹೀಗೂ ಅರ್ಥವನ್ನು ಹೇಳಬಹುದು). ದುಃಖದೋಷ ಎಂದರೆ ದುಃಖಗಳ (ರೂಪ)ವಾಗಿಯೇ (ಇರುವ) ದೋಷವು ; ಅದನ್ನು ಜನ್ಮಾದಿಗಳಲ್ಲಿ ಹಿಂದೆ ಹೇಳಿರುವಂತೆ ಆಲೋಚಿಸುತ್ತಿರುವದು : "ಹುಟ್ಟುವದು ದುಃಖ, ಸಾಯುವದು ದುಃಖ, ಮುಪ್ಪು ದುಃಖ, ರೋಗಗಳು ದುಃಖ" (ಎಂದು ಚಿಂತಿಸುತ್ತಿರುವದು). ಜನ್ಮವೇ ಮುಂತಾದವು ದುಃಖಕ್ಕೆ ಕಾರಣವಾಗಿರುವದರಿಂದ

1. ದುಃಖಾನಿ ನ ಸ್ವರೂಪೇಣೈವ ಮ್|| ಮೈ||

2. ಸಾವು, ರೋಗ - ಇವುಗಳಲ್ಲಿ ಆಗುವ ದೋಷಗಳು ಮುಖ್ಯವಾಗಿ ಅವಯವಗಳ ಸ್ವಾಧೀನವು ತಪ್ಪುವದು ಮುಂತಾದವು.

ದುಃಖವೇ ಹೊರತು ತಮ್ಮ ರೂಪದಿಂದಲೇ ದುಃಖವಲ್ಲ. ಈ ರೀತಿಯಲ್ಲಿ ಜನ್ಮಾದಿಗಳಲ್ಲಿ ದುಃಖದೋಷವನ್ನು ಆಲೋಚಿಸುತ್ತಿರುವುದರಿಂದ ದೇಹೇಂದ್ರಿಯ ವಿಷಯಭೋಗಗಳಲ್ಲಿ ವೈರಾಗ್ಯವುಂಟಾಗುತ್ತದೆ. ಅದರಿಂದ ಕರಣಗಳು ಆತ್ಮದರ್ಶನಕ್ಕಾಗಿ ಪ್ರತ್ಯಗಾತ್ಮನ ಕಡೆಗೆ ತಿರುಗುತ್ತವೆ.¹ ಹೀಗೆ ಜನ್ಮಾದಿಗಳ ದುಃಖದೋಷಾನುದರ್ಶನವು ಜ್ಞಾನಕ್ಕೆ ಹೇತುವಾಗಿರುವುದರಿಂದ 'ಜ್ಞಾನ' ಎನಿಸುತ್ತದೆ.

ಅಸಕ್ತಿನಭಿಷ್ಟಜ್ಞಃ ಪುತ್ರದಾರಗೃಹಾದಿಷು |

ನಿತ್ಯಂ ಚ ಸಮಚಿತ್ತತ್ವಮಿಷ್ಟಾನಿಷ್ಟೋಪಪತ್ತಿಷು

||೯||

೯. ಪುತ್ರ, ದಾರ, ಗೃಹ - ಮುಂತಾದವುಗಳಲ್ಲಿ ಅಸಕ್ತಿಯು, ಅನಭಿಷ್ಟಂಗವು : ಇಷ್ಟಾನಿಷ್ಟೋಪಪತ್ತಿಗಳಲ್ಲಿ ನಿತ್ಯವೂ ಸಮಚಿತ್ತನಾಗಿರುವುದು.

(ಭಾಷ್ಯ)

೭೮೬. ಕಿಂಚ ಅಸಕ್ತಿಃ | ಸಕ್ತಿಃ ಸಜ್ಜನಿಮಿತ್ತೇಷು ವಿಷಯೇಷು ಪ್ರೀತಿ ಮಾತ್ರಮ್ | ತದಭಾವಃ ಅಸಕ್ತಿಃ | ಅನಭಿಷ್ಟಜ್ಞಃ, ಅಭಿಷ್ಟಜ್ಞಾಭಾವಃ | ಅಭಿಷ್ಟಜ್ಞೋನಾಮ ಅಸಕ್ತಿವಿಶೇಷ ಏವ ಅನನ್ಯಾತ್ಮಭಾವನಾಲಕ್ಷಣಃ | ಯಥಾ ಅನ್ಯಸ್ಮಿನ್ ಸುಖಿನಿ ದುಃಖಿನಿ ವಾ 'ಅಹಮೇವ ಸುಖೀ ದುಃಖೀ ಚ' ಜೀವತಿ ಮೃತೇ ವಾ 'ಅಹಮೇವ ಜೀವಾಮಿ ಮರಿಷ್ಯಾಮಿ ಚ' ಇತಿ | ಕ್ವ ಇತಿ ? ಆಹ - ಪುತ್ರದಾರಗೃಹಾದಿಷು | ಪುತ್ರೇಷು, ದಾರೇಷು, ಗೃಹೇಷು ; ಆದಿಗ್ರಹಣಾತ್ ಅನೈಷ್ಟಪಿ ಅತ್ಯಂತೈಷ್ಟೇಷು ದಾಸವರ್ಗಾದಿಷು | ತಚ್ಚ ಉಭಯಂ ಜ್ಞಾನಾರ್ಥತ್ವಾತ್ ಜ್ಞಾನಮ್ ಉಚ್ಯತೇ | ನಿತ್ಯಂ ಚ ಸಮಚಿತ್ತತ್ವಂ ತುಲ್ಯಚಿತ್ತತಾ | ಕ್ವ² ? ಇಷ್ಟಾನಿಷ್ಟೋಪಪತ್ತಿಷು | ಇಷ್ಟಾನಾಮ್ ಅನಿಷ್ಟಾನಾಂ ಚ ಉಪಪತ್ತಯಃ ಸಂಪ್ರಾಪ್ತಯಃ | ತಾಸು ಇಷ್ಟಾನಿಷ್ಟೋಪಪತ್ತಿಷು | ನಿತ್ಯಮೇವ ತುಲ್ಯಚಿತ್ತತಾ³ | ಇಷ್ಟೋಪಪತ್ತಿಷು ನ ಹೃಷ್ಯತಿ, ನ ಕುಪ್ಯತಿ ಚ ಅನಿಷ್ಟೋಪಪತ್ತಿಷು | ತಚ್ಚೈತತ್ ನಿತ್ಯಂ ಸಮಚಿತ್ತತ್ವಂ ಜ್ಞಾನಮ್ ||೯||

(ಭಾಷ್ಯಾರ್ಥ)

ಮತ್ತು ಅಸಕ್ತಿ : ಸಕ್ತಿ ಎಂದರೆ ಸಂಗಕ್ಕೆ ಕಾರಣವಾಗಿರುವ ವಿಷಯಗಳಲ್ಲಿ ಸಾಮಾನ್ಯಪ್ರೀತಿಯು, ಅದಿಲ್ಲದಿರುವುದು ಅಸಕ್ತಿ. ಅನಭಿಷ್ಟಂಗ : ಅಭಿಷ್ಟಂಗವಿಲ್ಲ

1. ಕ. ೨-೧-೧ ; (ಭಾ. ಭಾ. ೧೧೦) ಮಾಂ. ಕಾ. ಭಾ. ೩-೪೩ (ಭಾ. ಭಾ. ೨೦೫).

2. 'ಕೇಷು ಇತಿ ? ಆಹ -' ಮ|| ವಾ||

3. 'ತುಲ್ಯವರ್ತನಮ್' ಮ||

ದಿರುವುದು. ಅಭಿಷ್ಠಂಗವೆಂದರೆ ತಾನು ಬೇರೆಯಲ್ಲವೆಂದು (ಎಂದರೆ ತಾನೇ ಎಂಬ) ಭಾವನೆಯ ರೂಪವಾಗಿರುವ¹ ಆಸಕ್ತಿವಿಶೇಷವೇ. ಉದಾಹರಣೆಗೆ ಮತ್ತೊಬ್ಬನು ಸುಖಿಯಾಗಿದ್ದರೆ ಅಥವಾ ದುಃಖಿಯಾಗಿದ್ದರೆ 'ನಾನೇ ಸುಖ ಮತ್ತು ದುಃಖ', ಬದುಕಿದ್ದರೆ ಅಥವಾ ಸತ್ತರೆ 'ನಾನೇ ಬದುಕಿದೆನು ಅಥವಾ ಸಾಯುವೆನು' ಎನ್ನುವುದು (ಅಭಿಷ್ಠಂಗವು). ಏತರಲ್ಲಿ (ಅಭಿಷ್ಠಂಗವಿಲ್ಲದಿರುವುದು) ? ಎಂದರೆ ಹೇಳುತ್ತಾನೆ : ಮಕ್ಕಳಲ್ಲಿ, ಹೆಂಡತಿಯಲ್ಲಿ, ಮನೆಯಲ್ಲಿ ; (ಇಲ್ಲಿ) ಆದಿ ಎಂದಿರುವದರಿಂದ (ತನಗೆ) ಬಹಳವಾಗಿ ಬೇಕಾಗಿರುವ ಆಳುಗಳ ಸಮೂಹ ಮುಂತಾದ ಬೇರೆಯವ ರಲ್ಲಿಯೂ (ಎಂದು ಅರ್ಥಮಾಡಿಕೊಳ್ಳಬೇಕು). (ಆಸಕ್ತಿ, ಅನಭಿಷ್ಠಂಗ ಎಂಬ) ಈ ಎರಡೂ ಜ್ಞಾನಕ್ಕಾಗಿ (ಬೇಕಾದವುಗಳಾ)ದ್ದರಿಂದ (ಇವಕ್ಕೆ) ಜ್ಞಾನ ಎಂದು ಹೆಸರು. ಯಾವಾಗಲೂ ಸಮಚಿತ್ತನಾಗಿರುವುದು, ಒಂದೇ ಬಗೆಯ ಚಿತ್ತವುಳ್ಳವನಾಗಿರುವುದು. ಏತರಲ್ಲಿ ? ಎಂದರೆ ಇಷ್ಟಾನಿಷ್ಕೋಪಪತ್ರಿಗಳಲ್ಲಿ ; ಬೇಕಾದವುಗಳ ಮತ್ತು ಬೇಡ ವಾದವುಗಳ ಉಪಪತ್ರಿಗಳು ಎಂದರೆ ಪ್ರಾಪ್ತಿಗಳು, ಆ ಇಷ್ಟಾನಿಷ್ಕೋಪಪತ್ರಿಗಳಲ್ಲಿ ಯಾವಾಗಲೂ ಸಮಚಿತ್ತನಾಗಿರುವುದು. ಬೇಕಾದವುಗಳು ಬಂದೊದಗಿದರೆ ಉಬ್ಬುವ ದಿಲ್ಲ, ಬೇಡವಾದವುಗಳು ಬಂದೊದಗಿದರೆ ಸಿಟ್ಟು ಮಾಡಿಕೊಳ್ಳುವದಿಲ್ಲ - (ಹೀಗಿರುವುದು) - ಅಂಥ ಈ ಯಾವಾಗಲೂ ಸಮಚಿತ್ತನಾಗಿರುವುದು ಕೂಡ ಜ್ಞಾನವು.

ಮಯಿ ಚಾನನ್ಯಯೋಗೇನ ಭಕ್ತಿರವ್ಯಭಿಚಾರಿಣೀ |

ವಿವಿಕ್ತದೇಶಸೇವಿತ್ವಮರತಿರ್ಜನಸಂಸದಿ

||೧೦||

೧೦. ಮತ್ತು ನನ್ನಲ್ಲಿ ಅನನ್ಯಯೋಗದಿಂದ ಅವ್ಯಭಿಚಾರಿಯಾಗಿರುವ ಭಕ್ತಿಯು, ವಿವಿಕ್ತದೇಶಸೇವಿತ್ವವು, ಜನಸಂಸತ್ತಿನಲ್ಲಿ ಅರತಿಯು.

(ಭಾಷ್ಯ)

೨೮೨. ಕಿಂಚ ಮಯಿ ಚ ಈಶ್ವರೇ ಅನನ್ಯಯೋಗೇನ ಅಪ್ಯಥಕ್ಸಮಾಧಿನಾ “ನಾನ್ಯಃ ಭಗವತಃ ವಾಸುದೇವಾತ್ ಪರಃ ಅಸ್ತಿ, ಅತಃ ಸ ಏವ ನೋ ಗತಿಃ” ಇತ್ಯೇವಂ ನಿಶ್ಚಿತಾ ಅವ್ಯಭಿಚಾರಿಣೀ ಬುದ್ಧಿಃ ಅನನ್ಯಯೋಗಃ ತೇನ ಭಜನಂ ಭಕ್ತಿಃ ನ ವ್ಯಭಿಚರಣಶೀಲಾ ಅವ್ಯಭಿಚಾರಿಣೀ | ಸಾ ಚ ಜ್ಞಾನಮ್ | ವಿವಿಕ್ತದೇಶಸೇವಿತ್ವಮ್ | ವಿವಿಕ್ತಃ ಸ್ವಭಾವತಃ ಸಂಸ್ಕಾರೇಣ ವಾ ಅಶುಚ್ಯಾದಿಭಿಃ ಸರ್ಪವ್ಯಾಘ್ರಾದಿಭಿಶ್ಚ² ರಹಿತಃ ಅರಣ್ಯನದೀಪುಲಿನದೇವಗೃಹಾದಿಃ ವಿವಿಕ್ತಃ ದೇಶಃ | ತಂ ಸೇವಿತುಂ ಶೀಲಮ್ ಅಸ್ಯ

1. ಈ ಅಭಿಮಾನವೇ “ಅಧ್ಯಾಸ”ವೆಂಬುದು.

2. ‘ಸರ್ಪಚೋರವ್ಯಾಘ್ರಾದಿಭಿಶ್ಚ’ ಮ||, ‘ಸರ್ಪಚೋರವ್ಯಾಘ್ರಭಯಾದಿಭಿಶ್ಚ’ ಮೈ||

ಇತಿ ವಿವಿಕ್ತದೇಶಸೇವೀ | ತದ್ಭಾವಃ ವಿವಿಕ್ತದೇಶಸೇವಿತ್ವಮ್ | ವಿವಿಕ್ತೇಷು ಹಿ
 ದೇಶೇಷು¹ ಚಿತ್ತಂ ಪ್ರಸೀದತಿ ಯತಃ ತತಃ ಆತ್ಮಾದಿಭಾವನಾ ವಿವಿಕ್ತೇ ಉಪಜಾಯತೇ²
 | ಅತಃ ವಿವಿಕ್ತದೇಶಸೇವಿತ್ವಂ ಜ್ಞಾನಮ್ ಉಚ್ಯತೇ | ಅರತಿಃ ಅರಮಣಂ³ ಜನಸಂಸದಿ
 | ಜನಾನಾಂ ಪ್ರಾಕೃತಾನಾಂ ಸಂಸ್ಕಾರಶೂನ್ಯಾನಾಮ್ ಅವಿನೀತಾನಾಂ ಸಂಸತ್
 ಸಮವಾಯಃ ಜನಸಂಸತ್ | ನ ಸಂಸ್ಕಾರವತಾಂ ವಿನೀತಾನಾಂ ಸಂಸತ್ | ತಸ್ಯಾಃ
 ಜ್ಞಾನೋಪಕಾರಕತ್ವಾತ್⁴ | ಅತಃ ಪ್ರಾಕೃತಜನಸಂಸದಿ ಅರತಿಃ ಜ್ಞಾನಾರ್ಥತ್ವಾತ್
 ಜ್ಞಾನಮ್ ||೧೦||

(ಭಾಷ್ಯಾರ್ಥ)

ಮತ್ತು ಈಶ್ವರನಾದ ನನ್ನಲ್ಲಿ ಅನನ್ಯಯೋಗದಿಂದ, ಬೇರೊಂದು ಕಡೆಯ
 ಲ್ಲಿಲ್ಲದ ಮನಸ್ಸಮಾಧಾನದಿಂದ 'ಭಗವಂತನಾದ ವಾಸುದೇವನಿಗಿಂತ ಹೆಚ್ಚಿನವನು
 ಮತ್ತೊಬ್ಬನು ಇಲ್ಲ. ಆದ್ದರಿಂದ ಆತನೇ ನಮಗೆ ಗತಿಯು' ಎಂದೀ ಪರಿಯಲ್ಲಿ
 ನಿಶ್ಚಯಿಸಿರುವ, ಅವ್ಯಭಿಚಾರಿಯಾದ ಬುದ್ಧಿಯು ಅನನ್ಯಯೋಗವು, ಅದರಿಂದ
 ಭಜಿಸುವದು ಭಕ್ತಿಯು. ಅವ್ಯಭಿಚಾರಿಯಾದದ್ದು ಎಂದರೆ (ಆತನಲ್ಲಿ) ತಪ್ಪದೆ ಇರುವ
 ಸ್ವಭಾವದ್ದು. ಆ ಅವ್ಯಭಿಚಾರಿಭಕ್ತಿಯೂ ಜ್ಞಾನವೇ.⁵ ವಿವಿಕ್ತದೇಶಸೇವಿತ್ವವು. ವಿವಿಕ್ತ
 ವಾದ, ತಾನೇ ಆಗಲಿ ಸಂಸ್ಕಾರದಿಂದಲೇ ಆಗಲಿ ಅಶುಚಿಯೇ ಮುಂತಾದವುಗಳಿಂದಲೂ
 ಹಾವು, ಹುಲಿ - ಮುಂತಾದವುಗಳಿಂದಲೂ ಶೂನ್ಯವಾಗಿರುವ ಅರಣ್ಯ, ನದಿಯ
 ಮಳಲೊಟ್ಟಿಲು, ದೇವಾಲಯ ಮುಂತಾದದ್ದು ವಿವಿಕ್ತದೇಶವು ; ಅದನ್ನು ಸೇವಿಸುವ
 ಸ್ವಭಾವವು ಈತನದು, ಆದ್ದರಿಂದ ವಿವಿಕ್ತದೇಶಸೇವಿಯು. ಅವನ ಭಾವವು
 ವಿವಿಕ್ತದೇಶಸೇವಿತ್ವವು. ವಿವಿಕ್ತವಾಗಿರುವ ಸ್ಥಲಗಳಲ್ಲಿ ಚಿತ್ತವು ಪ್ರಸನ್ನವಾಗುತ್ತದೆ
 ಯಲ್ಲವೆ ? ಅದರಿಂದ ಆತ್ಮನೇ ಮುಂತಾದದ್ದರ ಭಾವನೆಯು ವಿವಿಕ್ತ(ದೇಶ)ದಲ್ಲಿ
 ಉಂಟಾಗುತ್ತದೆ. ಆದ್ದರಿಂದ ವಿವಿಕ್ತದೇಶಸೇವಿತ್ವವನ್ನು ಜ್ಞಾನವು ಎಂದು ಕರೆದಿದೆ.
 ಅರತಿ ಎಂದರೆ ರಮಿಸದೆ ಇರುವದು. ಜನಸಂಸತ್ತಿನಲ್ಲಿ, ಜನರ ಎಂದರೆ ಸಂಸ್ಕಾರ
 ಶೂನ್ಯರಾದ ವಿನೀತರಲ್ಲದ ಪ್ರಾಕೃತಜನರ ಸಂಸತ್ತು ಎಂದರೆ ಗುಂಪು ; ಸಂಸ್ಕಾರ
 ವಂತರಾದ ವಿನೀತರ ಗುಂಪಲ್ಲ. ಏಕೆಂದರೆ ಅದು ಜ್ಞಾನಕ್ಕೆ ಉಪಕಾರಕವಾಗಿ(ಯೇ)

1. 'ವಿವಿಕ್ತದೇಶೇ' ಮ|| ಮೈ||

2. 'ಸಂಜಾಯತೇ' ಮ|| ಮೈ||

3. 'ಕ್ವ' ಎಂದು ಹೆಚ್ಚಾಗಿ ಮ||

4. 'ಉಪಕಾರಿತ್ವಾತ್' ಮ|| ಮೈ||

5. ಏಕೆಂದರೆ ಅದರಿಂದ ಜ್ಞಾನವುಂಟಾಗುತ್ತದೆ.

ಇರುತ್ತದೆ.¹ ಆದ್ದರಿಂದ ಪ್ರಾಕೃತಜನರ ಸಂಸತ್ತಿನಲ್ಲಿ ರತಿಯಿಲ್ಲದಿರುವುದು, ಜ್ಞಾನವನ್ನುಂಟುಮಾಡುವದಕ್ಕೆ (ಕಾರಣ)ವಾದ್ದರಿಂದ ಜ್ಞಾನವು.

ಅಧ್ಯಾತ್ಮಜ್ಞಾನನಿತ್ಯತ್ವಂ ತತ್ತ್ವಜ್ಞಾನಾರ್ಥದರ್ಶನಮ್ |

ಏತಜ್ಞಾನಮಿತಿ ಪ್ರೋಕ್ತಮಜ್ಞಾನಂ ಯದತೋಽನ್ಯಥಾ ||೧೧||

೧೧. ಅಧ್ಯಾತ್ಮಜ್ಞಾನದಲ್ಲಿ ನಿತ್ಯವಾಗಿರುವುದು, ತತ್ತ್ವಜ್ಞಾನಾರ್ಥದರ್ಶನವು. ಇದು ಜ್ಞಾನವೆಂದು ಹೇಳಲ್ಪಟ್ಟಿರುವುದು. ಇದಕ್ಕೆ ಬೇರೆಯಾಗಿರುವುದು ಯಾವದೋ (ಅದು) ಅಜ್ಞಾನವು.

(ಭಾಷ್ಯ)

೨೮೮. ಕಿಂಚ ಅಧ್ಯಾತ್ಮಜ್ಞಾನನಿತ್ಯತ್ವಮ್ ಆತ್ಮಾದಿವಿಷಯಂ ಜ್ಞಾನಮ್ ಅಧ್ಯಾತ್ಮಜ್ಞಾನಮ್ | ತಸ್ಮಿನ್ ನಿತ್ಯಭಾವಃ ನಿತ್ಯತ್ವಮ್ | ಅಮಾನಿತ್ವಾದೀನಾಂ ಜ್ಞಾನಸಾಧನಾನಾಂ ಭಾವನಾಪರಿಪಾಕನಿಮಿತ್ತಂ ತತ್ತ್ವಜ್ಞಾನಮ್ | ತಸ್ಯಾರ್ಥಃ ಮೋಕ್ಷಃ ಸಂಸಾರೋಪರಮಃ | ತಸ್ಯ ಆಲೋಚನಂ ತತ್ತ್ವಜ್ಞಾನಾರ್ಥದರ್ಶನಮ್ | ತತ್ತ್ವಜ್ಞಾನಫಲಾಲೋಚನೇ ಹಿ ತತ್ಸಾಧನಾನುಷ್ಠಾನೇ ಪ್ರವೃತ್ತಿಃ ಸ್ಯಾತ್ ಇತಿ | ಏತತ್ ಅಮಾನಿತ್ವಾದಿತತ್ತ್ವಜ್ಞಾನಾರ್ಥದರ್ಶನಾಂತಮ್ ಉಕ್ತಂ ಜ್ಞಾನಮ್ ಇತಿ ಪ್ರೋಕ್ತಮ್ | ಜ್ಞಾನಾರ್ಥತ್ವಾತ್ | ಅಜ್ಞಾನಂ ಯತ್ ಅತಃ ಅಸ್ಮಾತ್² ಯಥೋಕ್ತಾತ್ ಅನ್ಯಥಾ ವಿಪರ್ಯಯೇಣ | ಮಾನಿತ್ವಮ್, ದಮ್ಬಿತ್ವಮ್, ಹಿಂಸಾ ಅಕ್ಷನ್ತಿಃ, ಅನಾರ್ಜವಮ್ - ಇತ್ಯಾದಿ ಅಜ್ಞಾನಂ ವಿಜ್ಞೇಯಂ ಪರಿಹರಣಾಯ | ಸಂಸಾರಪ್ರವೃತ್ತಿಕಾರಣತ್ವಾತ್³ ಇತಿ ||೧೧||

(ಭಾಷ್ಯಾರ್ಥ)

ಮತ್ತು ಅಧ್ಯಾತ್ಮಜ್ಞಾನನಿತ್ಯತ್ವವು : ಆತ್ಮನೇ ಮುಂತಾದ⁴ ವಿಷಯದ ಜ್ಞಾನವು ಅಧ್ಯಾತ್ಮಜ್ಞಾನವು ; ಅದರಲ್ಲಿ ನಿತ್ಯವಾಗಿರುವುದು (ಅಧ್ಯಾತ್ಮಜ್ಞಾನ)ನಿತ್ಯತ್ವವು. ಅಮಾನಿತ್ಯವೇ ಮುಂತಾದ ಜ್ಞಾನಸಾಧನಗಳ ಭಾವನೆಯು ಚೆನ್ನಾಗಿ ಪಕ್ಕವಾದ

1. ಸಜ್ಜನರ ಸಂಗವು ಜ್ಞಾನಕ್ಕೆ ಸಾಧನವೇ ಆಗಿದೆ. ಆದ್ದರಿಂದ ಅದನ್ನು ಅವಶ್ಯವಾಗಿ ಮಾಡಬೇಕು.

2. 'ಏತಸ್ಮಾತ್' ಮ|| ಮೈ||

3. 'ಸಂಸಾರಸ್ಯ ಪ್ರವೃತ್ತಿಕಾರಣತ್ವಾತ್' ಮ|| ಮೈ||

4. ಆತ್ಮ, ಅನಾತ್ಮ - ಇವುಗಳ ನಿಜವನ್ನು ಗೊತ್ತುಪಡಿಸಿಕೊಳ್ಳುವದರಲ್ಲಿಯೇ ನಿರತನಾಗಿರುವುದು ಅಧ್ಯಾತ್ಮಜ್ಞಾನನಿತ್ಯತ್ವವು.

ಕಾರಣದಿಂದ ಉಂಟಾಗುವದು ತತ್ತ್ವಜ್ಞಾನವು ; ಅದರ ಅರ್ಥವು¹ ಎಂದರೆ ಸಂಸಾರವು (ತೀರ) ಇಲ್ಲದಂತಾಗುವದು ಮೋಕ್ಷವು. ಅದನ್ನು ಆಲೋಚಿಸುತ್ತಿರುವದು ತತ್ತ್ವಜ್ಞಾನಾರ್ಥದರ್ಶನವು. ತತ್ತ್ವಜ್ಞಾನದ ಫಲವನ್ನು ಕುರಿತು ಆಲೋಚಿಸುತ್ತಿದ್ದರೇ ಅಲ್ಲವೆ, ಅದರ ಸಾಧನಗಳನ್ನು ಮಾಡುವದರಲ್ಲಿ ಪ್ರವೃತ್ತಿಯುಂಟಾಗುತ್ತದೆ ?

ಈ ಅಮಾನಿತ್ವವು ಮೊದಲಾಗಿ ತತ್ತ್ವಜ್ಞಾನಾರ್ಥದರ್ಶನದವರೆಗೆ ಹೇಳಿದ್ದು ಜ್ಞಾನಕ್ಕೆ (ಕಾರಣ)ವಾಗಿರುವದರಿಂದ ಜ್ಞಾನವೆನಿಸಿರುತ್ತದೆ. ಇದಕ್ಕಿಂತ ಮೇಲೆ ಹೇಳಿದ (ಇದಕ್ಕಿಂತ) ಬೇರೆಯಾಗಿ (ಇದಕ್ಕೆ) ವಿರುದ್ಧವಾಗಿರುವದಿದೆಯಲ್ಲ, (ಅದು) ಅಜ್ಞಾನವು. ಮಾನಿತ್ಯ, ದಂಭಿತ್ಯ, ಹಿಂಸೆ, ಅಕ್ಷಾಂತಿ, ಅನಾರ್ಜವ - ಮುಂತಾದ ದ್ವೆಲ್ಲವೂ ಸಂಸಾರವು ಮುಂದೆ ಸಾಗುವದಕ್ಕೆ ಕಾರಣವಾಗಿರುವದರಿಂದ ಅಜ್ಞಾನವು - ಎಂದು (ಅದನ್ನು) ಬಿಡುವದಕ್ಕಾಗಿ ತಿಳಿದುಕೊಳ್ಳಬೇಕು.²

ಜ್ಞೇಯವಾದ ಬ್ರಹ್ಮ

(ಭಾಷ್ಯ)

೭೮೯. ಯಥೋಕ್ತೇನ ಜ್ಞಾನೇನ ಜ್ಞಾತವ್ಯಂ ಕಿಮ್ ? ಇತ್ಯಾಕಾಂಕ್ಷಾನ್ಯಾಮ್ ಆಹ - “ಜ್ಞೇಯಂ ಯತ್ ತತ್” ಇತ್ಯಾದಿ | ನನು ಯಮಾ ನಿಯಮಾಶ್ಚ ಅಮಾನಿತ್ವಾದಯಃ | ನ ತ್ಯೇಃ ಜ್ಞೇಯಂ ಜ್ಞಾಯತೇ | ನ ಹಿ ಅಮಾನಿತ್ವಾದಿ ಕಸ್ಯಚಿತ್ ವಸ್ತುನಃ ಪರಿಚ್ಛೇದಕಂ ದೃಷ್ಟಮ್ | ಸರ್ವತ್ವೇವ ಚ ಯದ್ವಿಷಯಂ (ಯತ್ ?) ಜ್ಞಾನಂ ತದೇವ ತಸ್ಯ ಜ್ಞೇಯಸ್ಯ ಪರಿಚ್ಛೇದಕಂ ದೃಶ್ಯತೇ | ನ ಹಿ ಅನ್ಯವಿಷಯೇಣ ಜ್ಞಾನೇನ ಅನ್ಯತ್ ಉಪಲಭ್ಯತೇ | ಯಥಾ ಘಟವಿಷಯೇಣ ಜ್ಞಾನೇನ ಅಗ್ನಿಃ | ನೈಷ ದೋಷಃ | ಜ್ಞಾನನಿಮಿತ್ತತ್ವಾತ್ ಜ್ಞಾನಮ್ ಉಚ್ಯತೇ ಇತಿ ಹಿ ಅವೋಚಾಮು | ಜ್ಞಾನಸಹಕಾರಿಕಾರಣತ್ವಾಚ್ಚ ||

(ಭಾಷ್ಯಾರ್ಥ)

ಈ ಮೇಲೆ ಹೇಳಿದ ಜ್ಞಾನದಿಂದ ಅರಿತುಕೊಳ್ಳಬೇಕಾದದ್ದು ಯಾವದು ? ಎಂಬ ಶಂಕೆ ಬಂದರೆ (ಅದಕ್ಕೆ ಭಗವಂತನು) “ಜ್ಞೇಯಂ ಯತ್ ತತ್” ಎಂದು ಮುಂತಾಗಿ ಹೇಳಿರುತ್ತಾನೆ.

1. ಪ್ರಯೋಜನ.

2. ಜ್ಞಾನಸಾಧನಗಳನ್ನು ಮಾಡುವದಕ್ಕೆ ತಿಳಿದುಕೊಳ್ಳಬೇಕು, ಜ್ಞಾನಕ್ಕೆ ಅಡ್ಡಿಯಾದವುಗಳನ್ನು ಬಿಡುವದಕ್ಕಾಗಿ ತಿಳಿದುಕೊಳ್ಳಬೇಕು. ಮಾನಿತ್ವಾದಿಗಳು ಅಜ್ಞಾನದ ಕಾರ್ಯವಾಗಿರುವದರಿಂದ ಅಜ್ಞಾನವೆನಿಸಿರುತ್ತದೆ.

(ಆಕ್ಷೇಪ) :- ಅಮಾನಿತ್ವವೇ ಮುಂತಾದವು ಯಮಗಳು ಮತ್ತು ನಿಯಮಗಳು¹ ; ಅವುಗಳಿಂದ ಜ್ಞೇಯವನ್ನು ಅರಿತುಕೊಳ್ಳುವದಕ್ಕೆ ಆಗುವದಿಲ್ಲ. ಅಮಾನಿತ್ವವೇ ಮುಂತಾದದ್ದು ಯಾವದೊಂದು ವಸ್ತುವನ್ನೂ ಗೊತ್ತುಪಡಿಸಿ (ತಿಳಿಸುವದು) ಕಂಡುಬಂದಿರುವದಿಲ್ಲವಲ್ಲ ! ಎಲ್ಲಿ (ನೋಡಿದರೂ ಯಾವ) ಜ್ಞಾನವು ಯಾವ ವಿಷಯದ್ದೋ ಆ (ಜ್ಞಾನ)ವೇ ಆ ಜ್ಞೇಯವನ್ನು ಗೊತ್ತುಪಡಿಸಿಕೊಡುವದು ಕಂಡುಬರುತ್ತದೆ. ಒಂದು ವಿಷಯದ ಜ್ಞಾನದಿಂದ ಮತ್ತೊಂದನ್ನು (ಅರಿಯುವದಕ್ಕೆ) ಆಗುವದೇ ಇಲ್ಲ. ಉದಾಹರಣೆಗೆ ಗಡಿಗೆಯ ವಿಷಯದ ಜ್ಞಾನದಿಂದ ಬೆಂಕಿಯನ್ನು (ಅರಿಯುವದಾಗುವದಿಲ್ಲ).²

(ಪರಿಹಾರ):- ಇದೇನೂ ತಪ್ಪಲ್ಲ. ಏಕೆಂದರೆ ಜ್ಞಾನಕ್ಕೆ ಕಾರಣವಾಗಿರುವದರಿಂದ (ಅಮಾನಿತ್ವವೇ ಮುಂತಾದ ಸಾಧನಗಳನ್ನು) ಜ್ಞಾನವೆನಿಸಿಕೊಂಡಿರುತ್ತದೆ ಎಂದು ನಾವು ಹೇಳಿಯೇ ಇರುತ್ತೇವೆ. ಜ್ಞಾನಕ್ಕೆ ಸಹಕಾರಿಕಾರಣವಾಗಿರುವದರಿಂದಲೂ³ (ಇದು ಜ್ಞಾನವೆನಿಸುತ್ತದೆ).

ಜ್ಞೇಯಂ ಯತ್ತತ್ಪ್ರವಕ್ಷ್ಯಾಮಿ ಯಜ್ಞಾತ್ವಾಽಮೃತಮಶ್ನುತೇ |

ಅನಾದಿಮತ್ಪರಂ ಬ್ರಹ್ಮ ನ ಸತ್ತನ್ನಾಸದುಚ್ಯತೇ

||೧೨||

೧೨. ಯಾವದು ಜ್ಞೇಯವೋ ಅದನ್ನು ಹೇಳುವೆನು ; ಅದನ್ನರಿತುಕೊಂಡರೆ ಅಮೃತವನ್ನು ಹೊಂದುತ್ತಾನೆ. (ಅದು ಯಾವದೆಂದರೆ) ಅನಾದಿಮತ್ತಾದ ಪರಬ್ರಹ್ಮವು ; ಅದು ಸತ್ತೆ(ನಿಸುವದಿಲ್ಲ), ಅಸತ್ತೆನಿಸುವದೂ ಇಲ್ಲ.

(ಭಾಷ್ಯ)

೭೯೦. ಜ್ಞೇಯಂ ಜ್ಞಾತವ್ಯಂ ಯತ್ ತತ್ ಪ್ರವಕ್ಷ್ಯಾಮಿ ಪ್ರಕರ್ಷೇಣ ಯಥಾವತ್ ವಕ್ಷ್ಯಾಮಿ | ಕಿಂಫಲಂ ತತ್ ? ಇತಿ ಪ್ರರೋಚನೇನ ಶ್ಲೋತುಃ ಅಭಿಮುಖೀಕರಣಾಯ ಆಹ - ಯತ್ ಜ್ಞೇಯಂ ಜ್ಞಾತ್ವಾ ಅಮೃತಮ್

1. ಶರೀರಪ್ರಧಾನವಾದ ಸಾಧನಗಳು ನಿಯಮಗಳು, ಮನಃಪ್ರಧಾನವಾದವು ಯಮಗಳು.

2. ಜ್ಞಾನವುಕೂಡ ತನ್ನ ವಿಷಯವನ್ನು ಮಾತ್ರ ಗೊತ್ತುಪಡಿಸಬಲ್ಲದು ; ಹೀಗಿರುವಲ್ಲಿ ಜ್ಞಾನವೇ ಅಲ್ಲದ ಅಮಾನಿತ್ವಾದಿಗಳು ತಮಗೆ ವಿಷಯವಲ್ಲದ ಆತ್ಮನನ್ನು ಅರಿಯುವದು ಹೇಗೆ ?

3. ಜ್ಞಾನವು ಪರಿಪಕ್ವವಾಗಿ ತತ್ತ್ವಸಾಕ್ಷಾತ್ಕಾರವಾಗುವದಕ್ಕೆ ಇವು ಸಹಾಯಕ. ೧೮-೫೫ರ ಭಾಷ್ಯವನ್ನು ನೋಡಿ.

ಅಮೃತತ್ವಮ್¹ ಅಶ್ನುತೇ | ನ ಪುನಃ ಮ್ರಿಯತೇ ಇತ್ಯರ್ಥಃ | ಅನಾದಿಮತ್ ಆದಿಃ
ಅಸ್ಯ ಅಸ್ತಿ ಇತಿ ಆದಿಮತ್ | ನ ಆದಿಮತ್ ಅನಾದಿಮತ್ | ಕಿಂ ತತ್ ? ಪರಂ
ನಿರತಿಶಯಂ ಬ್ರಹ್ಮ ಜ್ಞೇಯಮ್ ಇತಿ ಪ್ರಕೃತಮ್ ||

(ಭಾಷ್ಯಾರ್ಥ)

ಯಾವದು ಜ್ಞೇಯವೋ ಅರಿತುಕೊಳ್ಳತಕ್ಕದ್ದೋ ಅದನ್ನು ಪ್ರವಚನ
ಮಾಡುವೆನು, (ಪ್ರ ಎಂದರೆ) ಚೆನ್ನಾಗಿ, ಇದ್ದದ್ದು ಇದ್ದಂತೆ, ಹೇಳುವೆನು. ಅದಕ್ಕೆ
ಫಲವೇನು ? - ಎಂದು (ತಿಳಿಸಿ) ಸವಿಹುಟ್ಟಿಸುವದರಿಂದ ಕೇಳುತ್ತಿರುವ (ಅರ್ಜುನ
ನನ್ನು) ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ (ಭಗವಂತನು ಹೀಗೆಂದು) ಹೇಳು-
ತ್ತಾನೆ : ಆ ಜ್ಞೇಯವನ್ನು ಅರಿತುಕೊಂಡರೆ ಅಮೃತವನ್ನು (ಹೊಂದುತ್ತಾನೆ),
ಅಮೃತತ್ವವನ್ನು ಹೊಂದುತ್ತಾನೆ ; ಮತ್ತೆ ಸಾಯುವದಿಲ್ಲ ಎಂದರ್ಥ. ಅನಾದಿಮತ್
(ಎಂಬಲ್ಲಿ) ಆದಿಮತ್ತೆಂದರೆ ಆದಿಯುಳ್ಳದ್ದು ; ಆದಿಮತ್ತಲ್ಲದ್ದು ಅನಾದಿಮತ್ತು.
ಅದು ಯಾವದು ? ಎಂದರೆ ಪರವಾದ ಮಿಗಿಲಿಲ್ಲದ ಬ್ರಹ್ಮವು, ಜ್ಞೇಯವೆಂದು
(ಹೇಳುವದಕ್ಕೆ) ಪ್ರಾರಂಭಿಸಿ(ದೆಯಲ್ಲ, ಅದು).

(ಭಾಷ್ಯ)

೭೯೧. ಅತ್ರ ಕೇಚಿತ್ 'ಅನಾದಿ, ಮತ್ಪರಮ್' ಇತಿ ಪದಂ ಛಿನ್ನಂತ್ರಿ |
ಬಹುವ್ರೀಹಿಣಾ ಉಕ್ತೇ ಅರ್ಥೇ ಮತುಪಃ ಆನರ್ಥಕ್ಯಮ್ ಅನಿಷ್ಕಂ ಸ್ಯಾತ್ ಇತಿ |
ಅರ್ಥವಿಶೇಷಂ ಚ ದರ್ಶಯಂತಿ - ಅಹಂ ವಾಸುದೇವಾಖ್ಯಾ ಪರಾ ಶಕ್ತಿಃ ಯಸ್ಯ ತತ್
ಮತ್ಪರಮ್ ಇತಿ | ಸತ್ಯಮ್, ಏವಮ್ ಅಪುನರುಕ್ತಂ ಸ್ಯಾತ್ ಅರ್ಥಶ್ಚೇತ್
ಸಂಭವತಿ | ನ ತು ಅರ್ಥಃ ಸಂಭವತಿ | ಬ್ರಹ್ಮಣಃ ಸರ್ವವಿಶೇಷಪ್ರತಿಷೇಧೇನೈವ
ವಿಜಿಜ್ಞಾಪಯಿಸಿತತ್ಪಾತ್ "ನ ಸತ್ ತನ್ನಾಸದುಚ್ಯತೇ" ಇತಿ | ವಿಶಿಷ್ಟಶಕ್ತಿಮತ್ತ್ವ
ಪ್ರದರ್ಶನಂ ವಿಶೇಷಪ್ರತಿಷೇಧಶ್ಚ ಇತಿ ವಿಪ್ರತಿಷಿದ್ಧಮ್ | ತಸ್ಮಾತ್ ಮತುಪಃ
ಬಹುವ್ರೀಹಿಣಾ ಸಮಾನಾರ್ಥತ್ವೇಽಪಿ ಪ್ರಯೋಗಃ ಶ್ಲೋಕಪೂರಣಾರ್ಥಃ ||

(ಭಾಷ್ಯಾರ್ಥ)

ಇಲ್ಲಿ ಕೆಲವರು² 'ಅನಾದಿ, ಮತ್ಪರಮ್' ಎಂದು ಪದಚ್ಛೇದವನ್ನು ಮಾಡು
ತ್ತಾರೆ ; ಬಹುವ್ರೀಹಿಯಿಂದ ಉಕ್ತವಾಗಿರುವ ಅರ್ಥವನ್ನೇ ಮತುಪ್ (ಉಳ್ಳ ಎಂಬ
ಮತ್ಪ್ರತ್ಯಯವು ಹೇಳಿದರೆ ಅದು) ವ್ಯರ್ಥವಾಗುವದು, (ಅದು) ಸರಿಯಾಗುವದಿಲ್ಲ -

1. ಮ|| ಮೈ|| ಗಳಲ್ಲಿಲ್ಲ.

2. ಆಚಾರ್ಯರಿಗಿಂತ ಹಿಂದೆ ಗೀತೆಗೆ ವ್ಯಾಖ್ಯಾನವನ್ನು ಬರೆದಿದ್ದವರು.

ಎಂಬುದು (ಅವರ ಅಭಿಪ್ರಾಯವು. ಈ ಪದಚ್ಛೇದನವನ್ನು ಮಾಡುವದರಲ್ಲಿ ಒಂದು) ಹೆಚ್ಚಿನ ಅರ್ಥವೂ (ಇರುವ)ದೆಂದು ಅವರು ತಿಳಿಸಿರುತ್ತಾರೆ : ನಾನು, ವಾಸು ದೇವನೆಂಬ ಹೆಸರಿನ ಪರ(ಶಕ್ತಿಯು), ಯಾವದಕ್ಕಿರುವದೋ ಅದು ಮತ್ಸರವು ; (ಹೀಗೆ ಬ್ರಹ್ಮವು ಅನಾದಿಯೂ ಮತ್ಸರವೂ ಆಗಿರುತ್ತದೆ ಎಂದು ಅವರ ಆಶಯ). ನಿಜ, ಹೀಗೆ (ಮಾಡಿದರೆ) ಅರ್ಥವು ಹೊಂದುವದಾಗಿದ್ದರೆ, ಪುನರುಕ್ತಿ(ದೋಷ) ವಿಲ್ಲವಾಗುತ್ತಿತ್ತು ; ಆದರೆ ಅರ್ಥವು ಹೊಂದುವದಿಲ್ಲ. ಏಕೆಂದರೆ ಬ್ರಹ್ಮಕ್ಕೆ ಯಾವ ವಿಶೇಷವೂ ಇಲ್ಲವೆಂದು ಹೇಳುವದರಿಂದಲೇ (ಅದನ್ನು) ತಿಳಿಸಬೇಕೆಂದು “ಅದು ಸತ್ತೂ ಅಲ್ಲ, ಅಸತ್ತೂ ಅಲ್ಲವೆನಿಸುತ್ತದೆ” ಎಂದು ಹೇಳಿರುತ್ತದೆ.¹ ಅಸಾಧಾರಣ ಶಕ್ತಿ(ಯೊಂದು) ಇರತಕ್ಕದ್ದೆಂದು ತಿಳಿಸುವದು, ವಿಶೇಷವನ್ನು ಅಲ್ಲಗಳೆಯುವದು - (ಇವೆರಡೂ ಒಂದಕ್ಕೊಂದು) ವಿರುದ್ಧವಾದದ್ದು.² ಆದ್ದರಿಂದ (ಇಲ್ಲಿ) ಮತುಪ್ (ಪ್ರತ್ಯಯ)ಕ್ಕೂ ಬಹುವ್ರೀಹಿಗೂ ಒಂದೇ ಅರ್ಥವಾದರೂ (ಅದನ್ನು ಪ್ರಯೋಗಿಸಿರುವದು) ಶ್ಲೋಕ(ಪಾದ)ವನ್ನು ಪೂರ್ತಿಮಾಡುವದಕ್ಕೆ (ಎಂದು ತಿಳಿಯಬೇಕು).³

(ಭಾಷ್ಯ)

೭೯೨. ಅಮೃತತ್ವಫಲಂ ಜ್ಞೇಯಂ ಮಯಾ ಉಚ್ಯತೇ ಇತಿ ಪ್ರರೋಚನೇನ ಅಭಿಮುಖೀಕೃತ್ಯ ಆಹ - ನ ಸತ್ ತತ್ ಜ್ಞೇಯಮ್ ಉಚ್ಯತೇ ನಾಪಿ ಅಸತ್ ತತ್ ಉಚ್ಯತೇ⁴ (ಇತಿ ?) | ನನು ಮಹತಾ ಪರಿಕರಬನ್ಧೇನ⁵ ಕಣ್ಣರವೇಣ ಉದ್ಭುಷ್ಯ “ಜ್ಞೇಯಂ ಪ್ರವಕ್ಷ್ಯಾಮಿ” ಇತಿ, ಅನನುರೂಪಮ್ ಉಕ್ತಮ್, “ನ ಸತ್ ತನ್ನಾಸದುಚ್ಯತೇ” ಇತಿ | ನ ಅನುರೂಪಮೇವ ಉಕ್ತಮ್ | ಕಥಮ್ ? ಸರ್ವಾಸು ಹಿ ಉಪನಿಷತ್ಸು ಜ್ಞೇಯಂ ಬ್ರಹ್ಮ “ನೇತಿ ನೇತಿ” (ಬೃ. ೨-೩-೬), “ಅಸ್ಥೂಲ

1. ಬ್ರಹ್ಮವು ಯಾವ ವಿಶೇಷವೂ ಇಲ್ಲದ್ದಾದ್ದರಿಂದ ಅದನ್ನು ವಿಶೇಷಗಳನ್ನು ಅಲ್ಲಗಳೆಯುವ ಮೂಲಕವೇ ಇದ್ದಂತೆ ತಿಳಿಸುವದಕ್ಕೆ ಆಗುತ್ತದೆ. ಬೃ. ಭಾ. ೨-೩-೬, (ಭಾ. ಭಾ. ೩೪೮) ; ಮಾಂ. ಭಾ. ೨ (ಭಾ. ಭಾ. ೪೦-೪೨).

2. ಇಲ್ಲಿ ಪರಾಮರ್ಶಿಸಿರುವ ವೃತ್ತಿಕಾರರು ನಿರ್ವಿಶೇಷವಾದವನ್ನು ಒಪ್ಪುವವರಾಗಿರಬೇಕು. ಇಲ್ಲದಿದ್ದರೆ ಭಾಷ್ಯಕಾರರು ಇಲ್ಲಿ ಹೇಳಿರುವ ಅನಿಷ್ಟಾಪತ್ತಿಯು ಅವರಿಗೆ ಹೊಂದುವದಿಲ್ಲ.

3. ಛಂದಸ್ಸಿಗಾಗಿ ಹೀಗೆ ‘ಮತ್’ (ಉಳ್ಳ ಎಂಬರ್ಥದ ಪ್ರತ್ಯಯವನ್ನು ಸೇರಿಸಿ) ಪ್ರಯೋಗಮಾಡಿದೆ ಎಂದು ಪುನರುಕ್ತಿದೋಷಕ್ಕೆ ಸಮಾಧಾನವನ್ನು ಕಲ್ಪಿಸಬೇಕು.

4. ‘ಜ್ಞೇಯಮ್ ಉಚ್ಯತೇ ಇತಿ’ ಎಂಬ ಅ|| ನಿ|| ವಾ|| ಪಾಠದಲ್ಲಿ ಇತಿ ಹೆಚ್ಚು ; ಕೊನೆಯಲ್ಲಿ ಒಂದು ‘ಇತಿ’ ಇದ್ದರೆ ಒಳ್ಳೆಯದೆಂದು ತೋರುತ್ತದೆ.

5. ಮ|| ಮೈ|| ಗಳಿಲ್ಲ.

ಮನಣು'' (ಬೃ. ೩-೮-೮) ಇತ್ಯಾದಿವಿಶೇಷಪ್ರತಿಷೇಧೇನೈವ ನಿರ್ದಿಷ್ಟತೇ ನ 'ಇದಂ ತತ್' ಇತಿ | ವಾಚಃ ಅಗೋಚರತ್ಯಾತ್ ||

(ಭಾಷ್ಯಾರ್ಥ)

(ಹೀಗೆ) ಅಮೃತತ್ವವೆಂಬ ಫಲವುಳ್ಳ ಜ್ಞೇಯವನ್ನು ನಾನು ಹೇಳುತ್ತಿರುವೆ ನೆಂದು ಸವಿಹುಟ್ಟಿಸಿ (ಅರ್ಜುನನನ್ನು) ತನ್ನ ಕಡೆಗೆ ತಿರುಗಿಸಿಕೊಂಡು (ಈಗ ಭಗವಂತನು) ಹೇಳುತ್ತಾನೆ : ಆ ಜ್ಞೇಯವು ಸತ್ತೆನಿಸುವದಿಲ್ಲ, ಅದು ಅಸತ್ತೆ ನಿಸುವದೂ ಇಲ್ಲ.

(ಆಕ್ಷೇಪ) :- ದೊಡ್ಡದಾಗಿ ಸೊಂಟವನ್ನು ಕಟ್ಟಿಕೊಂಡು "ಜ್ಞೇಯವನ್ನು ಹೇಳುವೆನು" ಎಂದು ಗಟ್ಟಿಯಾಗಿ ಕೂಗಿ ಸಾರಿ ಹೇಳಿದ ಬಳಿಕ "ಅದು ಸತ್ತೆ(ನಿಸುವ) ದಿಲ್ಲ ಅಸತ್ತೆನಿಸುವದೂ ಇಲ್ಲ" ಎಂದು ಹೇಳಿದ್ದು ಹೊಂದಿಕೆಯಾಗಲಿಲ್ಲವಲ್ಲ !

(ಪರಿಹಾರ) :- ಹಾಗಲ್ಲ. ಹೊಂದಿಕೆಯಾಗಿಯೇ ಹೇಳಿರುತ್ತದೆ. ಹೇಗೆಂದರೆ ಉಪನಿಷತ್ತುಗಳಲ್ಲೆಲ್ಲ "ಅದಲ್ಲ, ಅದಲ್ಲ" (ಬೃ. ೨-೩-೬), "ಸ್ಥೂಲವಲ್ಲ, ಅಣುವಲ್ಲ" (ಬೃ. ೩-೮-೮) - ಎಂದು ಮುಂತಾಗಿ ವಿಶೇಷಗಳನ್ನು ಅಲ್ಲಗಳೆದೇ ಜ್ಞೇಯವಾದ ಬ್ರಹ್ಮವನ್ನು ತಿಳಿಸಿದೆಯೇ ಹೊರತು 'ಅದು ಇಂಥದ್ದು' ಎಂದು (ತಿಳಿಸಿರುವದಿಲ್ಲ) ; ಏಕೆಂದರೆ (ಅದು) ಮಾತಿಗೆ ವಿಷಯವಾಗಿರುವದಿಲ್ಲ.

ಬ್ರಹ್ಮವು ಇದೆ, ಇಲ್ಲ - ಎಂಬ ಶಬ್ದಗಳಿಗೆ ವಿಷಯವಲ್ಲ

(ಭಾಷ್ಯ)

೭೯೩. ನನು ತತ್ ಅಸ್ತಿ ಯದ್ ವಸ್ತು ಅಸ್ತಿಶಬ್ದೇನ ಉಚ್ಯತೇ | ಅಥ ಅಸ್ತಿಶಬ್ದೇನ ನೋಚ್ಯತೇ, ನಾಸ್ತಿ ತತ್ | ವಿಪ್ರತಿಷಿದ್ಧಂ ಚ ಜ್ಞೇಯಂ ತತ್ ಅಸ್ತಿ, ಅಸ್ತಿಶಬ್ದೇನ ನೋಚ್ಯತೇ ಇತಿ ಚ¹ | ನ ತಾವತ್ ನಾಸ್ತಿ | ನಾಸ್ತಿಬುದ್ಧವಿಷಯ-

1. ಈ ಪೂರ್ವಪಕ್ಷದ ಪಾಠವು ಬರೆದವರ ಕೈತಪ್ಪಿನಿಂದ ಏನೋ ಹೆಚ್ಚುಕಡಿಮೆಯಾಗಿರುವಂತೆ ತೋರುತ್ತದೆ. ಅ|| ನಿ|| ಗು|| ಗಳಲ್ಲಿ "ನನು ನ ತದಸ್ತಿ ಯದ್ವಸ್ತು ಅಸ್ತಿ ಶಬ್ದೇನ ನೋಚ್ಯತೇ | ಅಥ ಅಸ್ತಿ ಶಬ್ದೇನ ನೋಚ್ಯತೇ.... ಇತಿ ಚ" ಎಂದಿದೆ. ಇಲ್ಲಿ ಮೊದಲನೆಯ ಎರಡು ವಾಕ್ಯಗಳಿಗೂ ಒಂದೇ ಅರ್ಥವಾಗುವದರಿಂದ ಪುನರುಕ್ತಿಯಾಗಿದೆ. ಮೈ|| ನಲ್ಲಿ ನಾವು ಒಪ್ಪಿರುವ ಪಾಠವಿದೆಯಾದರೂ "ನಾಸ್ತಿ ತತ್ ಜ್ಞೇಯಮ್ | ವಿಪ್ರತಿಷಿದ್ಧಂ ಚ ಜ್ಞೇಯಂ ತತ್, ಅಸ್ತಿ ಶಬ್ದೇನ ನೋಚ್ಯತೇ ಇತಿ ಚ" ಎಂಬಲ್ಲಿ ಮೊದಲನೆಯ 'ಜ್ಞೇಯಮ್' ಹೆಚ್ಚು ; ಈ ವಾಕ್ಯವು ಮೊದಲು ಹೇಳಿರುವ ಅನ್ವಯವ್ಯತಿರೇಕವ್ಯಾಪ್ತಿಗಳಿಗೆ ಹೊಂದುವಹಾಗಿಲ್ಲ. ಈ ಕಡೆಯ ವಾಕ್ಯವನ್ನು ನಾವು ಮ|| ದಲ್ಲಿರುವಂತೆ ಇಟ್ಟುಕೊಂಡಿರುತ್ತೇವೆ. ವಿದ್ವಾಂಸರು ಕೈಬರಹದ ಪುಸ್ತಕಗಳನ್ನು ನೋಡಿ ಇಲ್ಲಿ ಭಾಷ್ಯಪಾಠಗಳನ್ನು ಗೊತ್ತುಪಡಿಸಬೇಕಾಗಿವೆ ಎಂಬುದು ಸ್ಪಷ್ಟ.

ತ್ವಾತ್ | ನನು ಸರ್ವಾ ಬುದ್ಧಯಃ ಅಸ್ತಿನಾಸ್ತಿಬುದ್ಧನುಗತಾ ಏವ | ತತ್ರ ಏವಂ ಸತಿ ಜ್ಞೇಯಮಪಿ ಅಸ್ತಿಬುದ್ಧನುಗತಪ್ರತ್ಯಯವಿಷಯಂ ವಾ ಸ್ಯಾತ್, ನಾಸ್ತಿಬುದ್ಧನುಗತಪ್ರತ್ಯಯವಿಷಯಂ ವಾ ಸ್ಯಾತ್ | ನ | ಅತೀನ್ದ್ರಿಯತ್ವೇನ ಉಭಯಬುದ್ಧನುಗತಪ್ರತ್ಯಯಾವಿಷಯತ್ವಾತ್ | ಯದ್ ಹಿ ಇನ್ದ್ರಿಯಗಮ್ಯಂ ವಸ್ತು ಘಟಾದಿಕಂ ತತ್ ಅಸ್ತಿಬುದ್ಧನುಗತಪ್ರತ್ಯಯವಿಷಯಂ ವಾ ಸ್ಯಾತ್, ನಾಸ್ತಿಬುದ್ಧನುಗತಪ್ರತ್ಯಯವಿಷಯಂ ವಾ ಸ್ಯಾತ್ | ಇದಂ ತು ಜ್ಞೇಯಮ್ ಅತೀನ್ದ್ರಿಯತ್ವೇನ ಶಬ್ದೈಕ ಪ್ರಮಾಣಗಮ್ಯತ್ವಾತ್ ನ ಘಟಾದಿವತ್¹ ಉಭಯಬುದ್ಧನುಗತಪ್ರತ್ಯಯವಿಷಯಮ್ | ಇತ್ಯತಃ 'ನ ಸತ್ ತನ್ನಾಸತ್' ಇತ್ಯುಚ್ಯತೇ ||

(ಭಾಷ್ಯಾರ್ಥ)

(ಆಕ್ಷೇಪ) :- ಯಾವ ವಸ್ತುವನ್ನು ಇದೆ ಎಂಬ ಮಾತಿನಿಂದ ಹೇಳುವದಕ್ಕಾಗುವದೋ ಅದು ಇರುತ್ತದೆ. ಹಾಗಿಲ್ಲದೆ (ಅದನ್ನು) ಇದೆ ಎಂಬ ಮಾತಿನಿಂದ ಹೇಳುವದಕ್ಕಾಗುವದಿಲ್ಲವಾದರೆ, ಅದು ಇರುವದಿಲ್ಲ. ಜ್ಞೇಯ(ವಾದ ಬ್ರಹ್ಮವು) ಇದ್ದೂ ಇದೆ, ಇದೆ ಎಂಬ ಮಾತಿನಿಂದ (ಅದನ್ನು) ಹೇಳುವದಕ್ಕೆ ಬರುವದೂ ಇಲ್ಲ - ಎಂಬುದು ವಿರುದ್ಧವಲ್ಲವೆ ?

(ಪರಿಹಾರ) :- ಮೊದಲನೆಯದಾಗಿ (ಅದು) ಇಲ್ಲ(ವೆನ್ನುವ ಹಾ)ಗಿಲ್ಲ ; ಏಕೆಂದರೆ (ಅದು) ಇಲ್ಲ ಎಂಬ ಬುದ್ಧಿಗೆ ವಿಷಯವಾಗಿರುವದಿಲ್ಲ.

(ಆಕ್ಷೇಪ) :- ಅರಿವುಗಳೆಲ್ಲ ಇದೆ ಎಂಬ ಬುದ್ಧಿಯಿಂದಾಗಲಿ, ಇಲ್ಲವೆಂಬ ಬುದ್ಧಿಯಿಂದಾಗಲಿ ಕೂಡಿಕೊಂಡೇ ಇರುತ್ತವೆ.² ಇಲ್ಲಿ ಹೀಗಿರುವಲ್ಲಿ (ಈ) ಜ್ಞೇಯವು ಕೂಡ ಇದೆಯೆಂಬ ಬುದ್ಧಿಯಿಂದ ಕೂಡಿದ ಅರಿವಿಗಾದರೂ ವಿಷಯವಾಗಿರಬೇಕು, ಇಲ್ಲ ಎಂಬ ಬುದ್ಧಿಯಿಂದ ಕೂಡಿದ ಅರಿವಿಗಾದರೂ ವಿಷಯವಾಗಿರಬೇಕು. (ಅಲ್ಲವೆ) ?

(ಪರಿಹಾರ) :- ಅಲ್ಲ ; ಏಕೆಂದರೆ ಅದು ಇಂದ್ರಿಯಗಳನ್ನು ಮೀರಿರುವದರಿಂದ (ಈ) ಎರಡು ಬುದ್ಧಿಗಳಿಂದ ಕೂಡಿರುವ ಅರಿವುಗಳಿಗೂ ವಿಷಯವೇ

1. ಮ|| ದಲ್ಲಿ 'ಆದಿ' ಇಲ್ಲ.

2. ಗಡಿಗೆ, ಬಂಜೆಯ ಮಗ - ಎಂದು ಮುಂತಾಗಿ ಅರಿವುಗಳಾದರೆ (ಇರುವ ಗಡಿಗೆ, ಇಲ್ಲದ ಬಂಜೆಯ ಮಗ - ಎಂದು ಇರುವದು ಅಥವಾ ಇಲ್ಲದ್ದು ಎಂಬ ಬುದ್ಧಿಗಳೂ ಆ ಅರಿವುಗಳಿಗೆ ಸೇರಿಕೊಂಡೇ ಇರುವವು. ಆದ್ದರಿಂದ ವಿಷಯವನ್ನು ಇದೆ ಎಂದಾಗಲಿ ಇಲ್ಲವೆಂದಾಗಲಿ ತೋರಿಸದೆ ಅರಿವೇ ಇಲ್ಲ - ಎಂದು ಪೂರ್ವಪಕ್ಷಿಯ ಆಶಯ.

ಅಲ್ಲ.¹ ಯಾವದು ಇಂದ್ರಿಯಗೋಚರವಾಗಿರುವ ವಸ್ತುವೋ, ಆ ಗಡಿಗೇ ಮುಂತಾದದ್ದು ಇದೆ ಎಂಬ ಬುದ್ಧಿಯಿಂದ ಕೂಡಿರುವ ಅರಿವಿಗೆ ವಿಷಯವಾಗಿಯಾದರೂ ಇರಬೇಕು, ಇಲ್ಲ ಎಂಬ ಬುದ್ಧಿಯಿಂದೊಡಗೂಡಿರುವ ಅರಿವಿಗೆ ವಿಷಯವಾಗಿ ಯಾದರೂ ಇರಬೇಕು (ಎಂಬುದು ಯುಕ್ತವು). ಆದರೆ ಈ ಜ್ಞೇಯವು ಅತೀಂದ್ರಿಯವಾಗಿರುವದರಿಂದ ಶಬ್ದವೆಂಬ ಒಂದೇ ಪ್ರಮಾಣದಿಂದ ತಿಳಿಯಬರತಕ್ಕದ್ದಾದರಿಂದ² (ಇದು) ಗಡಿಗೇ ಮುಂತಾದವುಗಳಂತೆ (ಈ) ಎರಡು ಬುದ್ಧಿಗಳಿಂದೊಡಗೂಡಿದ ಅರಿವುಗಳಿಗೂ ವಿಷಯವಲ್ಲ (ವೆಂಬುದೇ ಸರಿ). ಆದ್ದರಿಂದ 'ಅದು ಸತ್ತೂ ಅಲ್ಲ, ಅಸತ್ತೂ ಅಲ್ಲ' ಎಂದು ಹೇಳಿರುತ್ತದೆ.

(ಭಾಷ್ಯ)

೭೯೪. ಯತ್ ತು ಉಕ್ತಮ್ - ವಿರುದ್ಧಮ್ ಉಚ್ಯತೇ “ಜ್ಞೇಯಂ ತತ್.... ನ ಸತ್ತನ್ನಾಸದುಚ್ಯತೇ” ಇತಿ (ಇತಿ ?), ನ ವಿರುದ್ಧಮ್ | “ಅನ್ಯದೇವ ತದ್ವಿದಿತಾದಘೋ ಅವಿದಿತಾದಧಿ” (ಕೇ. ೧-೪) ಇತಿ ಶ್ರುತೇಃ | ಶ್ರುತಿರಪಿ ವಿರುದ್ಧಾರ್ಥಾ ಇತಿ ಚೇತ್ | ಯಥಾ ಯಜ್ಞಾಯ ಶಾಲಾಮ್ ಆರಭ್ಯ “ಯದ್ಯಮುಷ್ಮಿಂಲ್ಲೋಕೇಽಸ್ಮಿ ವಾ ನ ವೇತಿ” (ತೈ. ಸಂ. ೬-೧-೧-೧) ಇತಿ, ಏವಮ್ ಇತಿ ಚೇತ್³ | ನ | ವಿದಿತಾವಿದಿತಾಭ್ಯಾಮನ್ಯತ್ತ್⁴ಶ್ರುತೇರವಶ್ಯ ವಿಜ್ಞೇಯಾರ್ಥಪ್ರತಿಪಾದನಪರತ್ವಾತ್ | “ಯದ್ಯಮುಷ್ಮಿನ್” ಇತ್ಯಾದಿ ತು ವಿಧಿಶೇಷೋಽರ್ಥವಾದಃ ||

(ಭಾಷ್ಯಾರ್ಥ)

ಇನ್ನು “ಅದು ಜ್ಞೇಯವು.... ಅದು ಸತ್ತೆನಿಸುವದಿಲ್ಲ, ಅಸತ್ತೆನಿಸುವದಿಲ್ಲ” ಎಂದು ವಿರುದ್ಧವಾಗಿ ಹೇಳಿದ್ದಾಗಿದೆ ಎಂದಿರಲ್ಲ, (ನಿಜವಾಗಿ ಅದು) ವಿರುದ್ಧವಲ್ಲ.

1. ಎರಡನೆಯ ಅಧ್ಯಾಯದ ೧೬ನೆಯ ಶ್ಲೋಕದ ಭಾಷ್ಯದಲ್ಲಿ (ಭಾ. ಭಾ. ೨೭, ೨೮) ಇರುವದೆಂಬ ಬುದ್ಧಿಯನ್ನು ಅನುಸರಿಸಿಯೇ ಆತ್ಮನನ್ನು ಸಿದ್ಧಪಡಿಸಿಯಾದರೂ ಆತ್ಮನ ಆಧಾರದಿಂದಲೇ ವ್ಯವಹಾರದಲ್ಲಿ ಸದ್ಬುದ್ಧಿಯು ತೋರುವದೆಂಬ ಅಭಿಪ್ರಾಯದಿಂದ ಹಾಗೆ ಹೇಳಿರುತ್ತದೆ. ಇಲ್ಲಿ ಹೇಳಿರುವುದು ತಾತ್ಪ್ರಿಯ ಕದ್ಯಷ್ಟಿ. ಕ. ಭಾ. ೨-೩-೧೩ (ಭಾ. ಭಾ. ೧೭೬. ೧೭೭) ನೋಡಿ.

2. ಶಬ್ದವು, ಎಂದರೆ ಶ್ರುತಿಯು ಬ್ರಹ್ಮದ ಧರ್ಮವಲ್ಲದ್ದನ್ನು ಅಲ್ಲಗಳೆದೇ ಅದನ್ನು ತಿಳಿಸುತ್ತದೆ. ೨-೧೮ (ಭಾ. ಭಾ. ೩೪) ನೋಡಿ.

3. ಇದು ಮ|| ದಲ್ಲಿಲ್ಲ.

4. 'ವಿದಿತಾವಿದಿತಾನ್ಯತ್ತ್ಶ್ರುತೇಃ' ಮೈ||, 'ವಿದಿತಾನ್ಯತ್ತ್ಶ್ರುತೇ' ಮ||

ಏಕೆಂದರೆ “ಅದು ಅರಿಯಲ್ಪಡುವದಕ್ಕಿಂತಲೂ ಬೇರೆಯೇ, ಮತ್ತು ಅರಿಯಲ್ಪಡದದಕ್ಕಿಂತಲೂ ಬೇರೆಯೇ” (ಕೇ. ೬-೪) ಎಂಬ ಶ್ರುತಿಯು (ಅದಕ್ಕೆ ಪ್ರಮಾಣವಾಗಿದೆ).

(ಆಕ್ಷೇಪ) :- (ಈ) ಶ್ರುತಿಯೂ ವಿರುದ್ಧವಾದ ವಿಷಯವನ್ನೇ (ಹೇಳುತ್ತದೆ). ಯಜ್ಞಕ್ಕಾಗಿ ಶಾಲೆಯನ್ನು ನಿರ್ಮಿಸಿದ ಮೇಲೆ “ಪರಲೋಕದಲ್ಲಿ (ಸುಖವು) ಇದೆಯೋ ಇಲ್ಲವೋ (ಯಾರು ಬಲ್ಲರು) ?” ಎಂದು (ವೇದವು) ಹೇಗೆ (ವಿರುದ್ಧವಾದದ್ದನ್ನು ಹೇಳುವದೋ) ಹಾಗೆ.

(ಪರಿಹಾರ) :- ಹಾಗಲ್ಲ. ಏಕೆಂದರೆ ಅರಿಯಲ್ಪಡುವದು, ಅರಿಯಲ್ಪಡದ್ದು - ಎಂಬಿವಕ್ಕಿಂತ (ಬ್ರಹ್ಮವು) ಬೇರೆ (ಎಂದು ಹೇಳುವ) ಶ್ರುತಿಯು ಅವಶ್ಯವಾಗಿ ಅರಿತುಕೊಳ್ಳಬೇಕಾದ ವಿಷಯವನ್ನು ತಿಳಿಸುವದರಲ್ಲಿ ತಾತ್ಪರ್ಯವುಳ್ಳದ್ದಾಗಿರುತ್ತದೆ.¹ “ಪರಲೋಕದಲ್ಲಿ (ಇದೆ)ಯೋ....” ಮುಂತಾದ ವಾಕ್ಯವಾದರೋ ವಿಧಿಗೆ ಅಂಗವಾಗಿರುವ ಅರ್ಥವಾದವಾಗಿರುತ್ತದೆ.²

(ಭಾಷ್ಯ)

೨೯೫. ಉಪಪತ್ತೇಶ್ಚ ಸದಸದಾದಿಶಬ್ದೈಃ ಬ್ರಹ್ಮ ನೋಚ್ಯತೇ ಇತಿ | ಸರ್ವೋ ಹಿ ಶಬ್ದಃ ಅರ್ಥಪ್ರಕಾಶನಾಯ³ ಪ್ರಯುಕ್ತಃ ಶ್ರೂಯಮಾಣಶ್ಚ ಶ್ರೋತೃಭಿಃ ಜಾತಿಕ್ರಿಯಾ ಗುಣಸಮ್ಪನ್ನದ್ವಾರೇಣ ಸಜ್ಜತಿಗ್ರಹಣಸವ್ಯಪೇಕ್ಷ⁴ ಅರ್ಥಂ ಪ್ರತ್ಯಾಯಯತಿ | ನಾನೃಥಾ | ಅದೃಷ್ಟತ್ವಾತ್ | ತದ್ ಯಥಾ ಗೌಃ, ಅಶ್ವಃ ಇತಿ ವಾ ಜಾತಿತಃ | ಪಾಚಕಃ⁵ ಪಾಠಕಃ ಇತಿ ವಾ ಕ್ರಿಯಾತಃ | ಶುಕ್ಲಃ ಕೃಷ್ಣಃ ಇತಿ ವಾ ಗುಣತಃ | ಧನೀ, ಗೋಮಾನ್ ಇತಿ ವಾ ಸಮ್ಪನ್ನತಃ | ನ ತು ಬ್ರಹ್ಮ ಜಾತಿಮತ್⁶ | ಅತಃ ನ ಸದಾದಿಶಬ್ದ

1. ಆದ್ದರಿಂದ ಅದು ಅಪ್ರಮಾಣವೆಂದಾಗಲಿ ಬ್ರಹ್ಮವು ಇಲ್ಲವೆಂದಾಗಲಿ ಕಲ್ಪಿಸುವದಕ್ಕೆ ಬರುವದಿಲ್ಲ.

2. “ದಿಕ್ಷ್ವತೀಕಾಶಾನ್ ಕರೋತಿ” ಎಂಬ ವಿಧಿಯಲ್ಲಿ ಪ್ರವರ್ಗಕಾಲದಲ್ಲಿ ಹೋಗಿ ಹೋಗುವದಕ್ಕೆ ಕಿಟಕಿಗಳನ್ನು ಮಾಡಬೇಕೆಂದು ಸದ್ಯಃಫಲವುಳ್ಳ ಕ್ರಿಯೆಯನ್ನು ವಿಧಿಸಿ ಅದನ್ನು ಹೋಗುವದಕ್ಕಾಗಿ ‘ಕರ್ಮಜನ್ಯವಾದ ಪರಲೋಕವು ಇದೆಯೋ, ಇಲ್ಲವೋ - ಯಾರು ಬಲ್ಲರು ? ಈ ಕ್ರಿಯೆಯ ಫಲವು ಮಾತ್ರ ಎಲ್ಲರಿಗೂ ಗೊತ್ತಿದೆ’ ಎಂದು ಹೇಳಿದೆ. ಕರ್ಮಕ್ಕೆ ಫಲವೇ ಇಲ್ಲವೆಂಬುದರಲ್ಲಿ ವಾಕ್ಯಕ್ಕೆ ತಾತ್ಪರ್ಯವಿಲ್ಲ.

3. ‘ಅರ್ಥಪ್ರಕಾಶನಾರ್ಥಾಯ’ ಮ||

4. ‘ಸಜ್ಜೀತಗ್ರಹಣಸವ್ಯಪೇಕ್ಷ’ ಎಂಬ ಅ|| ೧|| ಗು|| ಪಾಠವು ಸರಿಯಲ್ಲ.

5. ‘ಪಚತಿ ಪಠತಿತಿ ವಾ’ ಎಂಬ ೧|| ೨|| ಗು|| ವಾ|| ಪಾಠಕ್ಕಿಂತ ಇದೇ ಮೇಲು.

6. ‘ಜಾತ್ಯಾದಿಮತ್’ ಮ||

ವಾಚ್ಯಮ್ | ನಾಪಿ ಗುಣವತ್ | ಯೇನ ಗುಣಶಬ್ದೇನ ಉಚ್ಯತೆ¹ | ನಾಪಿ ಕ್ರಿಯಾಶಬ್ದವಾಚ್ಯಮ್ | ನಿಷ್ಕ್ರಿಯತ್ವಾತ್ “ನಿಷ್ಕಲಂ ನಿಷ್ಕ್ರಿಯಂ ಶಾನ್ತಮ್” (ಶ್ವೇ. ೬-೧೯) ಇತಿ ಶ್ರುತೇಃ | ನ ಚ ಸಂಬಂಧೀ | ಏಕತ್ವಾತ್ | ಅದ್ವಯತ್ವಾತ್ ಅವಿಷಯತ್ವಾತ್ ಆತ್ಮತ್ವಾಚ್ಚ ನ ಕೇನಚಿತ್ ಶಬ್ದೇನ ಉಚ್ಯತೇ ಇತಿ ಯುಕ್ತಮ್ | “ಯತೋ ವಾಚೋ ನಿವರ್ತನೇ” (ತೈ. ೨-೯) ಇತ್ಯಾದಿಶ್ರುತಿಭ್ಯಶ್ಚ ||೧೨||

(ಭಾಷ್ಯಾರ್ಥ)

ಮತ್ತು ಬ್ರಹ್ಮವು ಸತ್ತು, ಅಸತ್ತು - ಮುಂತಾದ (ಯಾವ) ಶಬ್ದಗಳಿಗೂ ವಾಚ್ಯವಲ್ಲವೆಂಬುದಕ್ಕೆ ಯುಕ್ತಿಯಿರುವದರಿಂದಲೂ (ಇದು ವಿರುದ್ಧವಲ್ಲ).² ಹೇಗೆಂದರೆ, ವಸ್ತುವನ್ನು ತಿಳಿಸುವದಕ್ಕೆ ಪ್ರಯೋಗವಾಗುವ ಮತ್ತು ಹೇಳುವವರ ಕಿವಿಗೆ ಬೀಳುವ ಪ್ರತಿಯೊಂದು ಶಬ್ದವೂ ಜಾತಿ, ಕ್ರಿಯೆ, ಗುಣ, ಸಂಬಂಧ - ಇವುಗಳ ಮೂಲಕವೇ³ (ವಾಚ್ಯವಾಚಕ) ಸಂಬಂಧವನ್ನು ತಿಳಿಸುವದರ ಮೂಲಕ (ಆ) ವಸ್ತುವನ್ನು ತಿಳಿಸಿಕೊಡುವದೇ ಹೊರತು ಬೇರೆಯ ರೀತಿಯಿಂದ (ತಿಳಿಸು)ವದಿಲ್ಲ. ಏಕೆಂದರೆ (ಹಾಗೆ ತಿಳಿಸುವದು ಎಲ್ಲಿಯೂ) ಕಂಡಿರುವದಿಲ್ಲ. ಅದು ಹೇಗೆಂದರೆ, ‘ಎತ್ತು’, ‘ಕುದುರೆ’ - ಎಂದು ಜಾತಿಯಿಂದಲೋ, ‘ಅಡಿಗೆಯವನು’, ‘ಓದುವವನು’ - ಎಂದು ಕ್ರಿಯೆಯಿಂದಲೋ, ‘ಬಿಳಿದು’, ‘ಕರಿದು’ - ಎಂದು ಗುಣದಿಂದಲೋ, ‘ಧನಿಕನು’, ‘ಗೋಮಂತನು’ ಎಂದು (ಷಷ್ಠ್ಯರ್ಥರೂಪವಾದ) ಸಂಬಂಧದಿಂದಲೋ, (ಶಬ್ದವು ವಸ್ತುವನ್ನು ತಿಳಿಸುತ್ತದೆ.) ಆದರೆ ಬ್ರಹ್ಮದಲ್ಲಿ ಜಾತಿಯಿಲ್ಲ ; ಆದ್ದರಿಂದ (ಅದು) ಇದೆ ಮುಂತಾದ ಶಬ್ದಗಳಿಗೆ ವಾಚ್ಯವಾಗಿರುವದಿಲ್ಲ. (ಅದರಲ್ಲಿ) ಗುಣವೂ ಇರುವದಿಲ್ಲ, ಹಾಗಿದ್ದರೆ ಗುಣವನ್ನು (ಹೇಳುವ) ಮಾತಿಗೆ ವಾಚ್ಯವಾಗಬಹುದಾಗಿತ್ತು. (ಅದು) ಕ್ರಿಯೆಯನ್ನು ಹೇಳುವ ಮಾತಿಗೂ ವಾಚ್ಯವಲ್ಲ ; ಏಕೆಂದರೆ “ನಿರವಯವವಾದ, ನಿಷ್ಕ್ರಿಯವಾದ ಶಾಂತವಾದ” (ಶ್ವೇ. ೬-೧೯) ಎಂಬ ಶ್ರುತಿಯ (ಪ್ರಮಾಣ)ದಿಂದ ಅದರಲ್ಲಿ ಯಾವ ಕ್ರಿಯೆಯೂ ಇರುವದಿಲ್ಲ. (ಅದು ಯಾವ ದೊಂದರ) ಸಂಬಂಧವುಳ್ಳದ್ದೂ ಅಲ್ಲ ; ಏಕೆಂದರೆ (ಅದು) ಒಂದೇ ಆಗಿರುತ್ತದೆ.⁴

1. ಇದರ ಮುಂದೆ ‘ನಿರ್ಗುಣತ್ವಾತ್’ ಎಂದು ಅಚ್ಚಿನ ಪುಸ್ತಕಗಳಲ್ಲಿರುವದು ಬೇಕಿಲ್ಲ.

2. ಶ್ರುತಿಯಲ್ಲಿ ಹೇಳಿರುವದು ಯುಕ್ತಿಯುಕ್ತವೂ ಆಗಿರುವದರಿಂದ ಅದು ಅಪ್ರಮಾಣ ವಾಗಲಾರದು.

3. ತೈ. ಭಾ. ಭಾ. ೧೦೭ ; ಮಾಂ. ಭಾ. ೭ (ಭಾ. ಭಾ. ೩೫) ; ಬೃ. ಭಾ. ೨-೩-೬ (ಭಾ. ಭಾ. ೩೪೮).

4. ಸಂಬಂಧವು ಎರಡು ವಸ್ತುಗಳಿಲ್ಲದೆ ಇರುವದಿಲ್ಲ.

ತನಗೇರಡನೆಯದಿಲ್ಲವಾದ್ದರಿಂದಲೂ¹ (ಅದು) ವಿಷಯವಲ್ಲವಾದ್ದರಿಂದಲೂ² ಆತ್ಮನೇ³ (ಆಗಿರುವ)ದರಿಂದಲೂ ಯಾವ ಶಬ್ದಕ್ಕೂ ವಾಚ್ಯವಲ್ಲ ಎಂಬುದು ಯುಕ್ತವಾಗಿದೆ. “ಯಾವದರಿಂದ ಮಾತುಗಳು ಹಿಂತಿರುಗುವವೋ” (ತೈ. ೨-೯) ಮುಂತಾದ ಶ್ರುತಿಗಳಿರುವದರಿಂದಲೂ (ಅದು ಶಬ್ದವಾಚ್ಯವಲ್ಲ.)

ಬ್ರಹ್ಮವು ಇದೆ

(ಭಾಷ್ಯ)

೨೯೬. ಸಚ್ಚಬ್ದಪ್ರತ್ಯಯಾವಿಷಯತ್ವಾತ್ ಅಸತ್ತ್ವಾಶ್ಚಾಪ್ಯಯಾಂ ಜ್ಞೇಯಸ್ಯ ಸರ್ವಪ್ರಾಣಿಕರಣೋಪಾಧಿದ್ವಾರೇಣ ತದಸ್ತಿತ್ವಂ ಪ್ರತಿಪಾದಯನ್ ತದಾಶ್ಚಾ ನವ್ಯತ್ವಾರ್ಥಮ್ ಆಹ -

(ಭಾಷ್ಯಾರ್ಥ)

ಇದೆ ಎಂಬ ಮಾತಿಗೂ ಅರಿವಿಗೂ ವಿಷಯವಲ್ಲದೆ ಇರುವದರಿಂದ ಜ್ಞೇಯವು ಇಲ್ಲ ಎಂಬ ಶಂಕೆ ಬರಲಾಗಿ ಸಕಲಪ್ರಾಣಿಗಳ ಕರಣಗಳೆಂಬ ಉಪಾಧಿಯ ಮೂಲಕ ಅದು ಇದೆ ಎಂದು ತಿಳಿಸಿ ಆ ಶಂಕೆಯನ್ನು ಪರಿಹರಿಸುವದಕ್ಕಾಗಿ (ಭಗವಂತನು ಹೀಗೆಂದು) ಹೇಳುತ್ತಾನೆ :-

ಸರ್ವತಃಪಾಣಿಪಾದಂ ತತ್ ಸರ್ವತೋಽಕ್ಷಿಶಿರೋಮುಖಮ್ |

ಸರ್ವತಃಶ್ರುತಿಮಲ್ಲೋಕೇ ಸರ್ವಮಾವೃತ್ಯ ತಿಷ್ಠತಿ ||೧೩||

೧೩. ಅದು ಸರ್ವತಃಪಾಣಿಪಾದವು, ಸರ್ವತೋಽಕ್ಷಿಶಿರೋಮುಖವು, ಸರ್ವತಃಶ್ರುತಿಯುಳ್ಳದ್ದು, ಲೋಕದಲ್ಲಿ ಎಲ್ಲವನ್ನೂ ಆವರಿಸಿಕೊಂಡಿರುತ್ತದೆ.

(ಭಾಷ್ಯ)

೨೯೭. ಸರ್ವತಃಪಾಣಿಪಾದಮ್ | ಸರ್ವತಃ ಪಾಣಯಃ ಪಾದಾಶ್ಚ ಅಸ್ಯ ಇತಿ ಸರ್ವತಃಪಾಣಿಪಾದಂ ತತ್ ಜ್ಞೇಯಮ್ | ಸರ್ವಪ್ರಾಣಿಕರಣೋಪಾಧಿಭಿಃ ಕ್ಷೇತ್ರಜ್ಞಾ

1. ಬ್ರಹ್ಮಕ್ಕಿಂತ ಬೇರೆಯಾಗಿರುವ ಎರಡನೆಯದಾದ ವಾಚಕವೆಂಬುದೇ ಇಲ್ಲ ; ಇನ್ನು ಆ ಮಾತಿನಿಂದ ಬ್ರಹ್ಮವು ವಾಚ್ಯವು ಎಂಬ ಶಂಕೆ ಎಲ್ಲಿಂದ ಬಂದೀತು ? - ಎಂದು ಭಾವ.

2. ಕಲ್ಪಿತವಾದ ವಾಚಕವನ್ನು ಒಪ್ಪಿದರೂ ಬ್ರಹ್ಮವು ಅದನ್ನು ಬೆಳಗುವ ವಿಷಯ ಯಾಗಿದೆ. ಏತಕ್ಕೂ ವಿಷಯವಲ್ಲ. ಆದ್ದರಿಂದಲೂ ವಾಚ್ಯವಲ್ಲ. ಕೇ. ಭಾ. ಭಾ. ೨೪-೩೧.

3. ವಾಚಕಕ್ಕೂ ಬ್ರಹ್ಮವು ಆತ್ಮನೇ. ಅದು ತನಗೇ ತಾನು ವಾಚ್ಯವಾಗಲಾರದು. ಕೇ. ಭಾ. ಭಾ. ೧೯.

ಸ್ತಿತ್ವಂ¹ ವಿಭಾವ್ಯತೇ | ಕ್ಷೇತ್ರಜ್ಞಶ್ಚ ಕ್ಷೇತ್ರೋಪಾಧಿತಃ ಉಚ್ಯತೇ | ಕ್ಷೇತ್ರಂ ಚ ಪಾಣಿಪಾದಾದಿಭಿಃ ಅನೇಕದಾ ಭಿನ್ನಮ್² | ಕ್ಷೇತ್ರೋಪಾಧಿಭೇದಕೃತಂ ವಿಶೇಷಜಾತಂ ಮಿಥ್ಯೈವ ಕ್ಷೇತ್ರಜ್ಞಸ್ಯ ಇತಿ ತದಪನಯನೇನ ಜ್ಞೇಯತ್ವಮ್ ಉಕ್ತಮ್ “ನ ಸತ್ತನ್ನಾಸದುಚ್ಯತೇ” ಇತಿ | ಉಪಾಧಿಕೃತಂ ಮಿಥ್ಯಾರೂಪಮಪಿ ಅಸ್ತಿತ್ವಾಧಿಗಮಾಯ ಜ್ಞೇಯಧರ್ಮವತ್ ಪರಿಕಲ್ಪ್ಯ ಉಚ್ಯತೇ ‘ಸರ್ವತಃಪಾಣಿಪಾದಮ್’ ಇತ್ಯಾದಿ | ತಥಾ ಹಿ ಸಂಪ್ರದಾಯವಿದಾಂ ವಚನಮ್ - “ಅಧ್ಯಾರೋಪಾಪವಾದಾಭ್ಯಾಂ ನಿಷ್ಪ್ರಪಿಂಚಂ ಪ್ರಪಿಂಚತೇ” (?) ಇತಿ | ಸರ್ವತ್ರ ಸರ್ವದೇಹಾವಯವತ್ವೇನ ಗಮ್ಯಮಾನಾಃ ಪಾಣಿಪಾದಾದಯಃ ಜ್ಞೇಯಶಕ್ತಿಸದ್ಭಾವನಿಮಿತ್ತಸ್ವಕಾರ್ಯಾ ಇತಿ ಜ್ಞೇಯಸದ್ಭಾವೇ ಲಿಜ್ಞಾನಿ³ ಜ್ಞೇಯಸ್ಯ ಇತಿ ಉಪಚಾರತಃ ಉಚ್ಯಂತೇ | ತಥಾ ವ್ಯಾಖ್ಯೇಯಮ್ ಅನ್ಯತ್ | ಸರ್ವತಃಪಾಣಿಪಾದಂ ತತ್ ಜ್ಞೇಯಮ್ | ಸರ್ವತೋಽಕ್ಷಿಶಿರೋ-ಮುಖಮ್ | ಸರ್ವತಃ ಅಕ್ಷೀಣಿ ಶಿರಾಂಸಿ ಮುಖಾನಿ ಚ ಯಸ್ಯ ತತ್ ಸರ್ವತೋಽಕ್ಷಿ-ಶಿರೋಮುಖಮ್ | ಸರ್ವತಃಶ್ರುತಿಮತ್ | ಶ್ರುತಿಃ ಶ್ರವಣೇಂದ್ರಿಯಮ್ ; ತತ್ ಯಸ್ಯ ತತ್ ಶ್ರುತಿಮತ್ | ಲೋಕೇ ಪ್ರಾಣಿನಿಕಾಯೇ ಸರ್ವಮ್ ಆವೃತ್ಯ ಸಂವ್ಯಾಪ್ಯ ತಿಷ್ಠತಿ ಸ್ಥಿತಿಂ ಲಭತೇ⁴ ||೧೩||

(ಭಾಷ್ಯಾರ್ಥ)

ಸರ್ವತಃಪಾಣಿಪಾದವು : ಅದಕ್ಕೆ ಎಲ್ಲೆಲ್ಲಿಯೂ ಕೈಗಳೂ ಕಾಲುಗಳೂ (ಇರುವ)ದರಿಂದ ಆ ಜ್ಞೇಯವು ಸರ್ವತಃಪಾಣಿಪಾದವು. ಸಕಲಪ್ರಾಣಿಗಳ ಕರಣಗಳೆಂಬ ಉಪಾಧಿಗಳಿಂದ ಕ್ಷೇತ್ರಜ್ಞನ ಇರುವಿಕೆಯು ತಿಳಿದುಬರುತ್ತಿದೆ.⁵ ಮತ್ತು ಕ್ಷೇತ್ರವೆಂಬ ಉಪಾಧಿಯಿಂದಲೇ (ಅವನು) ಕ್ಷೇತ್ರಜ್ಞನು ಎನಿಸಿಕೊಂಡಿರುತ್ತಾನೆ.⁶ ಕ್ಷೇತ್ರವೆಂಬುದೂ ಕೈಗಳು, ಕಾಲುಗಳು - ಮುಂತಾದವುಗಳಿಂದ ಅನೇಕಪ್ರಕಾರವಾಗಿ

1. ‘ಕ್ಷೇತ್ರಜ್ಞಸ್ಯ ಅಸ್ತಿತ್ವಮ್’ ಮ|| ಮೈ|| ವಾ||

2. ಈ ಮಾತಿನ ಮುಂದೆ ‘ತತ್ ಕ್ಷೇತ್ರೋಪಾಧಿಭೇದಕೃತಮ್’ ಎಂದು ವಾಕ್ಯವು ಮ|| ದಲ್ಲಿ ಪ್ರಾರಂಭವಾಗಿದೆ.

3. ‘ಜ್ಞೇಯಲಿಜ್ಞಾನಿ’ ಮ||, ‘ಜ್ಞೇಯಸದ್ಭಾವಲಿಜ್ಞಾನಿ’ ಮೈ||

4. ‘ನ ಚಲತಿ ಇತ್ಯರ್ಥಃ’ ಎಂದು ಹೆಚ್ಚಾಗಿ ಮ|| ಮೈ|| ಗು||

5. ಇದು ವ್ಯವಹಾರದೃಷ್ಟಿಯಿಂದ ; ನಿಜವಾಗಿ ನೋಡಿದರೆ ಕ್ಷೇತ್ರಜ್ಞನೇ ಎಲ್ಲವನ್ನೂ ಅರಿಯುವವನಾದ್ದರಿಂದ ಕರಣಗಳ ಇರುವಿಕೆಗೂ ಅವನೇ ಆಧಾರ.

6. ಬೆಳಕಿನಲ್ಲಿ ತೋರುವ ವಸ್ತುಗಳ ದೃಷ್ಟಿಯಿಂದ ಸೂರ್ಯನು ಪ್ರಕಾಶಕನು ಎನಿಸಿ ಕೊಳ್ಳುವಂತೆ ಕ್ಷೇತ್ರದ ದೃಷ್ಟಿಯಿಂದ ಆತ್ಮನು ಕೇತ್ರಜ್ಞನೆನಿಸಿಕೊಳ್ಳುತ್ತಾನೆ.

ಬೇರೆಬೇರೆಯಾಗಿರುತ್ತದೆ. ಕ್ಷೇತ್ರದ ಉಪಾಧಿಗಳು ಬೇರೆಬೇರೆಯಾಗಿರುವದರಿಂದ ಕ್ಷೇತ್ರಜ್ಞನಿಗೆ ಉಂಟಾಗಿರುವ ವಿಶೇಷಗಳ ಸಮೂಹವು¹ ಹುಸಿಯೇ ; ಆದ್ದರಿಂದ ಅದನ್ನು ತಳ್ಳಿಹಾಕಿ “ಅದು ಸತ್ತಲ್ಲ, ಅಸತ್ತೂ ಎನಿಸುವದಿಲ್ಲ” (೧೩-೧೨) ಎಂದು (ಆ ಕ್ಷೇತ್ರಜ್ಞನನ್ನು) ಅರಿಯತಕ್ಕದ್ದೆಂದು (ಹಿಂದೆ) ಹೇಳಿರುತ್ತದೆ. ಉಪಾಧಿಯಿಂದಾಗಿರುವ ಮಿಥ್ಯಾರೂಪವನ್ನು ಕೂಡ (ಜ್ಞೇಯವು) ಇದೆ ಎಂಬುದನ್ನು ನಿಶ್ಚಯಿಸುವದಕ್ಕಾಗಿ (ಅದು) ಜ್ಞೇಯದ ಧರ್ಮವಾಗಿರುವಂತೆ ಕಲ್ಪಿಸಿಕೊಂಡು ಸರ್ವತಃಪಾಣಿಪಾದವು ಎಂದು ಮುಂತಾಗಿ (ಇಲ್ಲಿ) ಹೇಳಿದೆ. ಯಾವ ಪ್ರಪಂಚವೂ ಇಲ್ಲದ (ಆತ್ಮತತ್ವವನ್ನು) ಅಧ್ಯಾರೋಪ, ಅಪವಾದ - ಇವುಗಳ ಮೂಲಕವಾಗಿ ವಿಸ್ತರಿಸಲಾಗುತ್ತದೆ² ಎಂದು ಸಂಪ್ರದಾಯವನ್ನು ಬಲ್ಲವರ ವಚನವು ಹೀಗೆಂದೇ ತಿಳಿಸುತ್ತದೆ. ಎಲ್ಲೆಲ್ಲಿಯೂ ಪ್ರತಿಯೊಂದು ಶರೀರದಲ್ಲಿಯೂ (ಅದರದರ) ಅವಯವಗಳೆಂದು ತೋರಿಬರುವ ಕೈ, ಕಾಲು, - ಮುಂತಾದವುಗಳು ಜ್ಞೇಯ(ವಾದ ಬ್ರಹ್ಮದ ಚೈತನ್ಯ) ಶಕ್ತಿಯಿರುವದರಿಂದಲೇ ತಮ್ಮತಮ್ಮ ಕಾರ್ಯವನ್ನು (ಮಾಡುತ್ತಿರುವದರಿಂದ)³ ಜ್ಞೇಯವಿರುವದಕ್ಕೆ ಲಿಂಗಗಳಾಗಿದ್ದರೂ⁴ (ಅವು) ಜ್ಞೇಯಕ್ಕೆ (ಸೇರಿದವುಗಳು) ಎಂದು ಉಪಚಾರಕ್ಕೆ ಹೇಳಿರುತ್ತದೆ.

(ಶ್ಲೋಕದಲ್ಲಿರುವ) ಮಿಕ್ಕ (ವಿಶೇಷಣ)ವನ್ನೂ ಹೀಗೆಯೇ ವಿವರಿಸಬೇಕು. ಆ ಜ್ಞೇಯವು ಸರ್ವತಃಪಾಣಿಪಾದವಾಗಿ(ರುವದಷ್ಟೆ ? ಇದರಂತೆ ಅದು) ಸರ್ವತೋಽಕ್ಷಿಪಿರೋಮುಖವೂ (ಆಗಿರುತ್ತದೆ). ಅದಕ್ಕೆ ಎಲ್ಲೆಲ್ಲಿಯೂ ಕಣ್ಣುಗಳೂ ತಲೆಗಳೂ ಮುಖಗಳೂ ಇರುವದರಿಂದ ಸರ್ವತೋಽಕ್ಷಿಪಿರೋಮುಖವು. ಸರ್ವತಃ ಶ್ರುತಿಮತ್ತು : ಶ್ರುತಿ ಎಂದರೆ ಕೇಳುವ ಇಂದ್ರಿಯವು ; ಅದು ಯಾವದಕ್ಕೆ ಇರುವದೋ ಅದು ಶ್ರುತಿಮತ್ತು (ಎಲ್ಲೆಲ್ಲಿಯೂ ಶ್ರೋತ್ರೇಂದ್ರಿಯವುಳ್ಳದ್ದಾದ್ದರಿಂದ ಅದು

1. ಬೇರೆ ಬೇರೆಯ ಶರೀರಗಳಿಂದಲೂ ಬೇರೆಬೇರೆಯ ಕರಣಗಳಿಂದಲೂ ಕ್ಷೇತ್ರಜ್ಞನಲ್ಲಿ ಹಲವು ವಿಶೇಷಗಳು ಉಂಟಾಗಿರುವಂತೆ ತೋರಿಬರುವವು.

2. ಈ ವಚನವು ಎಲ್ಲಿಯದೆಂಬುದು ತಿಳಿಯದು. ಸಂಪ್ರದಾಯವನ್ನು ಬಲ್ಲವರ ವಚನವೆಂದಿರುವದರಿಂದ ಆಚಾರ್ಯರು ಅಲ್ಲಲ್ಲಿ ಹೆಸರುಹೇಳದೆ ಉದಾಹರಿಸಿರುವ ದ್ರವಿಡಾಚಾರ್ಯರ ವಚನವಿದ್ದರೂ ಇರಬಹುದು. ಆ|| ಟೀಕೆಯಲ್ಲಿ ಈ ವಿಷಯಕ್ಕೆ ಏನೂ ಹೇಳಿಲ್ಲ.

3. ಜ್ಞೇಯದ ಶಕ್ತಿಯೇ ಅವುಗಳ ವ್ಯಾಪಾರವನ್ನು ಮಾಡಿಸುತ್ತದೆ ಎಂದರ್ಥ. ಅಥವಾ ಜ್ಞೇಯವೆನಿಸಿರುವ ಚೈತನ್ಯಕ್ಕಾಗಿಯೇ ಸಂಹತವಾದ ಕರಣಗಳು ತಮ್ಮತಮ್ಮ ವ್ಯಾಪಾರವನ್ನು ಮಾಡುತ್ತಿವೆ ಎಂದಾದರೂ ಅರ್ಥಮಾಡಬಹುದು.

4. ಚೈತನ್ಯವೊಂದಿದೆ ಎಂದು ಅನುಮಾನದಿಂದ ಕಲ್ಪಿಸುವದಕ್ಕೆ ಹೆಗ್ಗುರುತುಗಳು.

ಸರ್ವತಃಶ್ರುತಿಮತ್ತು).¹ ಲೋಕದಲ್ಲಿ ಪ್ರಾಣಿಸಮೂಹದಲ್ಲಿ ಎಲ್ಲವನ್ನೂ ಆವರಿಸಿ ಕೊಂಡು ಚೆನ್ನಾಗಿ ವ್ಯಾಪಿಸಿಕೊಂಡು ಇರುವದು, ಇರವನ್ನು ಹೊಂದಿರುವದು.

(ಭಾಷ್ಯ)

೭೯೮. ಉಪಾಧಿಭೂತಪಾಣಿಪಾದಾದೀನ್ದ್ರಿಯಾಧ್ಯಾರೋಪಣಾತ್ ಜ್ಞೇಯಸ್ಯ ತದ್ವತ್ತಾಶಚ್ಯಾ ಮಾ ಭೂತ್ ಇತ್ಯೇವಮರ್ಥಃ ಶ್ಲೋಕಾರಮ್ಭಃ -

(ಭಾಷ್ಯಾರ್ಥ)

ಉಪಾಧಿಗಳಾಗಿರುವ ಕೈ, ಕಾಲು - ಮುಂತಾದವುಗಳ ಇಂದ್ರಿಯಗಳನ್ನು ಆರೋಪಿಸಿದ್ದರಿಂದ ಜ್ಞೇಯಕ್ಕೆ (ಅವು ನಿಜವಾಗಿ) ಇವೆ ಎಂಬ ಶಂಕೆಯು ಆಗಬಾರದೆಂಬುದಕ್ಕಾಗಿ (ಈ) ಶ್ಲೋಕವನ್ನು ಪ್ರಾರಂಭಿಸಿರುತ್ತದೆ :

ಸರ್ವೇನ್ದ್ರಿಯಗುಣಾಭಾಸಂ ಸರ್ವೇನ್ದ್ರಿಯವಿವರ್ಜಿತಮ್ |

ಅಸಕ್ತಂ ಸರ್ವಭೃಚ್ಚೈವ ನಿರ್ಗುಣಂ ಗುಣಭೋಕ್ತೃ ಚ ||೧೪||

೧೪. ಸರ್ವೇಂದ್ರಿಯಗುಣಾಭಾಸವು, ಸರ್ವೇಂದ್ರಿಯವಿವರ್ಜಿತವು, ಅಸಕ್ತವು, ಸರ್ವಭೃತ್ತು, ನಿರ್ಗುಣವು, ಗುಣಭೋಕ್ತೃವೂ (ಆಗಿದೆ).

(ಭಾಷ್ಯ)

೭೯೯. ಸರ್ವೇನ್ದ್ರಿಯಗುಣಾಭಾಸಮ್ | ಸರ್ವಾಣಿ ಚ ತಾನಿ ಇನ್ದ್ರಿಯಾಣಿ ಚ² ಶ್ರೋತ್ರಾದೀನಿ ಬುದ್ಧೀನ್ದ್ರಿಯಕರ್ಮೇಂದ್ರಿಯಾಖ್ಯಾನಿ, ಅಂತಃಕರಣೇ ಚ ಬುದ್ಧಿ ಮನಸೀ ಜ್ಞೇಯೋಪಾಧಿತ್ವಸ್ಯ ತುಲ್ಯತ್ವಾತ್ ಸರ್ವೇನ್ದ್ರಿಯಗ್ರಹಣೇನ ಗೃಹ್ಯತೇ | ಅಪಿ ಚ ಅಂತಃಕರಣೋಪಾಧಿದ್ವಾರೇಣೈವ ಶ್ರೋತ್ರಾದೀನಾಮಪಿ ಉಪಾಧಿತ್ವಮ್ ಇತ್ಯತಃ ಅಂತಃಕರಣಬಹಿಷ್ಕರಣೋಪಾಧಿಭೂತೈಃ ಸರ್ವೇನ್ದ್ರಿಯಗುಣೈಃ ಅಧ್ಯವಸಾಯ ಸಚ್ಚಲ್ಪಶ್ರವಣವಚನಾದಿಭಿಃ³ ಅವಭಾಸತೇ ಇತಿ ಸರ್ವೇನ್ದ್ರಿಯಗುಣಾಭಾಸಂ ಸರ್ವೇನ್ದ್ರಿಯವ್ಯಾಪಾರೈಃ ವ್ಯಾಪೃತಮಿವ ತತ್ ಜ್ಞೇಯಮ್ ಇತ್ಯರ್ಥಃ | “ಧ್ಯಾಯತೀವ ಲೇಲಾಯತೀವ” (ಬೃ. ೪-೩-೨) ಇತಿ ಶ್ರುತೇಃ | ಕಸ್ಮಾತ್ ಪುನಃ ಕಾರಣಾತ್ ನ ವ್ಯಾಪೃತಮೇವ ಇತಿ ?⁴ ಅತ ಆಹ - ಸರ್ವೇನ್ದ್ರಿಯವಿವರ್ಜಿತಮ್ |

1. ಈ ಅರ್ಥದ ವಾಕ್ಯವು ಭಾಷ್ಯದ ಮೂಲದಲ್ಲಿ ಬಿಟ್ಟುಹೋಗಿರಬೇಕೆಂತ ತೋರುತ್ತದೆ.

2. ಮ|| ದಲ್ಲಿ ಮಾತ್ರ ಇದೆ.

3. 'ವನ್ನನಾದಿಭಿಃ' ಎಂಬ ಮ|| ಪಾಠವು ಸರಿಯಲ್ಲ.

4. ಇದರ ಮುಂದೆ 'ಗೃಹ್ಯತೇ' ಎಂದು ಹೆಚ್ಚಾಗಿ ಅ|| ನಿ|| ಮೈ|| ಗು|| ವಾ||

ಸರ್ವಕರಣರಹಿತಮ್ ಇತ್ಯರ್ಥಃ | ಅತಃ ನ ಕರಣವ್ಯಾಪಾರ್ಯಃ ವ್ಯಾಪೃತಂ ತತ್ ಜ್ಞೇಯಮ್ | ಯಸ್ತು ಅಯಂ ಮನ್ತ್ರಃ - “ಅಪಾಣಿಪಾದೋ ಜವನೋ ಗ್ರಹೀತಾ ಪಶ್ಯತ್ಯಚಕ್ಷುಃ ಸ ಶೃಣೋತ್ಯಕರ್ಣಃ” (ಶ್ವೇ. ೩-೧೯) ಇತ್ಯಾದಿಃ, ಸ ಸರ್ವೇಂದ್ರಿಯೋಪಾಧಿಗುಣಾನುಗುಣ್ಯಭಜನಶಕ್ತಿಮತ್¹ ತತ್ ಜ್ಞೇಯಮ್ ಇತ್ಯೇವಂ ಪ್ರದರ್ಶನಾರ್ಥಃ ; ನ ತು ಸಾಕ್ಷಾದೇವ ಜವನಾದಿಕ್ರಿಯಾವತ್ಪ್ರದರ್ಶನಾರ್ಥಃ | “ಅನ್ದೋ ಮಣಿಮವಿನ್ದತ್” (ತೈ. ಆ. ೧-೧೧) ಇತ್ಯಾದಿಮನ್ತ್ರಾರ್ಥವತ್ ತಸ್ಯ ಮನ್ತ್ರಸ್ಯಾರ್ಥಃ | ಯಸ್ಮಾತ್ ಸರ್ವಕರಣವರ್ಜಿತಂ ತತ್ ಜ್ಞೇಯಮ್ ತಸ್ಮಾತ್ ಅಸಕ್ತಂ ಸರ್ವಸಂಶ್ಲೇಷವರ್ಜಿತಮ್ | ಯದ್ಯಪಿ ಏವಮ್, ತಥಾಪಿ ಸರ್ವಭೃಚ್ಚೈವ | ಸದಾಸ್ವದಂ ಹಿ ಸರ್ವಂ ಸರ್ವತ್ರ ಸದ್ಬುದ್ಧನುಗಮಾತ್ | ನ ಹಿ ಮೃಗತ್ಯಷ್ಟಿಕಾದಯೋಽಪಿ ನಿರಾಸ್ವದಾ ಭವಂತಿ | ಅತಃ ಸರ್ವಭೃತ್ ಸರ್ವಂ ಬಿಭರ್ತಿ ಇತಿ | ಸ್ಯಾತ್ ಇದಂ ಚ ಅನ್ಯತ್ ಜ್ಞೇಯಸ್ಯ ಸತ್ತ್ವಾಧಿಗಮದ್ವಾರಮ್ - ನಿರ್ಗುಣಮ್ | ಸತ್ತ್ವರಜಸ್ತಮಾಂಸಿ ಗುಣಾಃ, ತೈಃ ವರ್ಜಿತಂ ತತ್² ಜ್ಞೇಯಮ್ | ತಥಾಪಿ³ ಗುಣಭೋಕ್ತೃ ಚ | ಗುಣಾನಾಂ ಸತ್ತ್ವರಜಸ್ತಮಸಾಂ ಶಬ್ದಾದಿದ್ವಾರೇಣ ಸುಖದುಃಖಮೋಹಾಕಾರ⁴ಪರಿಣತಾನಾಂ ಭೋಕ್ತೃ ಚ ಉಪಲಬ್ಧ ಚ ತತ್ ಜ್ಞೇಯಮ್ ಇತ್ಯರ್ಥಃ ||೧೪||

(ಭಾಷ್ಯಾರ್ಥ)

ಸರ್ವೇಂದ್ರಿಯಗುಣಾಭಾಸವು : ಎಲ್ಲ ಇಂದ್ರಿಯಗಳೂ ಎಂದರೆ ಬುದ್ಧಿ, ಇಂದ್ರಿಯ, ಕರ್ಮೇಂದ್ರಿಯ - ಎಂಬ ಹೆಸರಿನ ಶ್ರೋತ್ರವೇ ಮುಂತಾದ (ಹೊರಗಿನ ಕರಣಗಳು). ಒಳಗಿನ ಕರಣಗಳಾದ ಬುದ್ಧಿಮನಸ್ಸುಗಳೂ, ಎಂದರ್ಥ. (ಅವು) ಜ್ಞೇಯಕ್ಕೆ ಉಪಾಧಿಯೆಂಬುದು ಸಮಾನವಾಗಿರುವದರಿಂದ (ಅವನ್ನೂ) ಸರ್ವೇಂದ್ರಿಯ ಎಂಬ ಮಾತಿನಿಂದ ಗ್ರಹಿಸಬೇಕು. ಇದೂ ಅಲ್ಲದೆ ಅಂತಃಕರಣವೆಂಬ ಉಪಾಧಿಯ ಮೂಲಕವಾಗಿಯೇ ಶ್ರೋತ್ರಾದಿಗಳೂ ಉಪಾಧಿಗಳಾಗಿರುತ್ತವೆ. (ಆದ್ದರಿಂದಲೂ ಸರ್ವೇಂದ್ರಿಯ ಶಬ್ದದಿಂದ ಅವನ್ನೂ ಗ್ರಹಿಸಬೇಕು). ಹೀಗಿರುವದರಿಂದ ಅಂತಃಕರಣ, ಬಹಿಃಕರಣ - ಎಂಬ ಉಪಾಧಿಗಳಾಗಿರುವ ಸರ್ವೇಂದ್ರಿಯಗಳ

1. 'ಜವನಾದಿಶಕ್ತಿಮತ್ ತತ್ ಜ್ಞೇಯಮ್' ಮ||
2. ಅ|| ನಿ|| ವಾ|| ಗಳಲ್ಲಿಲ್ಲ.
3. 'ವರ್ಜಿತಮಪಿ ಸತ್' ಮ||
4. 'ಮೋಹಾಕಾರೇಣ' ಮ|| ವಾ||

ಗುಣಗಳಿಂದಲೂ,¹ ಎಂದರೆ ನಿಶ್ಚಯ, ಸಂಕಲ್ಪ, ಕೇಳುವದು, ಮಾತನಾಡುವದು,² - ಮುಂತಾದವುಗಳಿಂದ ಬೆಳಗುತ್ತಿರುವದರಿಂದ ಸರ್ವೇಂದ್ರಿಯಗುಣಾಭಾಸವು, ಆ ಜ್ಞೇಯವು, ಸಕಲೇಂದ್ರಿಯಗಳ ವ್ಯಾಪಾರಗಳಿಂದಲೂ ಕೆಲಸಮಾಡುತ್ತಿರುವಂತಿರುವದು - ಎಂದರ್ಥ, “ಧ್ಯಾನಮಾಡುವಂತಿರುವದು, ಚಲಿಸುವಂತಿರುವದು” (ಬೃ. ೪-೩-೨) ಎಂಬ ಶ್ರುತಿ ಇದಕ್ಕೆ ಪ್ರಮಾಣವು.

(ಈ ವ್ಯಾಪಾರಗಳಿಂದ ಅದು ನಿಜವಾಗಿಯೂ) ಕೆಲಸಮಾಡುತ್ತಲೇ ಇರುವದೆಂದು (ಹೇಳ)ಬಾರದೆಂಬುದಕ್ಕೆ ಕಾರಣವಾದರೂ ಏನು ? - ಎಂದರೆ ಅದಕ್ಕೆ (ಭಗವಂತನು) ಹೇಳುತ್ತಾನೆ : ಸರ್ವೇಂದ್ರಿಯವಿವರ್ಜಿತವಾಗಿರುವದು. ಯಾವ ಕರಣಗಳೂ³ ಇಲ್ಲದ್ದು ಎಂದರ್ಥ. ಆದ್ದರಿಂದ ಕರಣಗಳ ವ್ಯಾಪಾರಗಳಿಂದ ಆ ಜ್ಞೇಯವು ಕೆಲಸಮಾಡುವದಿಲ್ಲ. ಆದರೆ “ಅವನು ಕೈಕಾಲುಗಳಿಲ್ಲದವನು, ವೇಗವಾಗಿ (ನಡೆಯುವವನು), ಹಿಡಿದುಕೊಳ್ಳುವವನು ; ಕಣ್ಣುಗಳಿಲ್ಲದೆ ನೋಡುವನು, ಕಿವಿಗಳಿಲ್ಲದೆ ಕೇಳುವನು” (ಶ್ವೇ. ೩-೧೯) ಎಂಬೀ ಮಂತ್ರವಿದೆಯಲ್ಲ, ಅದಕ್ಕೆ ಸಕಲೇಂದ್ರಿಯಗಳೆಂಬ ಉಪಾಧಿಗಳ ಗುಣಗಳಿಗೆ ಅನುಗುಣವಾಗಿರುವಿಕೆಯನ್ನು ಪಡೆಯಬಲ್ಲ ಶಕ್ತಿಯುಳ್ಳದ್ದು ಆ ಜ್ಞೇಯವು - ಎಂಬೀ ರೀತಿಯನ್ನು ತಿಳಿಸುವದೇ ಪ್ರಯೋಜನವೇ ಹೊರತು ನೇರಾಗಿಯೇ ವೇಗವಾಗಿ (ನಡೆಯುವದೇ) ಮುಂತಾದ ಕ್ರಿಯೆಗಳು (ಅದರಲ್ಲಿ)ರುವವೆಂದು ತಿಳಿಸುವದಕ್ಕೆ (ಅದು) ಬಂದದ್ದಲ್ಲ. “ಕುರುಡನು ರತ್ನವನ್ನು (ಕಂಡು) ಅರಿತುಕೊಂಡನು” (ತೈ. ಆ. ೧-೧೧) ಮುಂತಾದ ಮಂತ್ರಗಳಿಗೆ ಹೇಗೆ ಅರ್ಥವೋ ಹಾಗೆಯೇ⁴ ಆ ಮಂತ್ರಕ್ಕೆ ಅರ್ಥವು.

1. ಇಲ್ಲಿರುವ ಸಂಸ್ಕೃತವಾಕ್ಯಕ್ಕೆ ಇಂದ್ರಿಯಗುಣಗಳೇ ಉಪಾಧಿಗಳು ಎಂದು ಅರ್ಥವಾಗುವಂತಿದೆ ; ಆದರೆ ಉಪಾಧಿಗಳಾದ ಇಂದ್ರಿಯಗಳ ಗುಣಗಳು ಜ್ಞೇಯಕ್ಕೆ ಅಂಟುವದಿಲ್ಲ ಎಂದು ಹೇಳುವದರಲ್ಲಿಯೇ ವಾಕ್ಯಕ್ಕೆ ತಾತ್ಪರ್ಯ.

2. ನಿಶ್ಚಯವು ಬುದ್ಧಿಧರ್ಮ, ಸಂಕಲ್ಪವು ಮನಸ್ಸಿನ ಧರ್ಮ, ಕೇಳುವದು ಬುದ್ಧೀಂದ್ರಿಯಗಳ ಧರ್ಮಗಳಿಗೆ ಹೆಗ್ಗುರುತಾಗಿರುವ ಧರ್ಮ, ಮಾತನಾಡುವದು ಕರ್ಮೇಂದ್ರಿಯಗಳಿಗೆ ಉಪಲಕ್ಷಣ.

3. ಅಂತಃಕರಣವಾಗಲಿ ಬಹಿಃಕರಣವಾಗಲಿ.

4. ಕುರುಡನು ರತ್ನವನ್ನು ಕಾಣುವ ಸಂಭವವೇ ಇಲ್ಲವೆಂಬುದು ಪ್ರಸಿದ್ಧ ; ಆದರೆ ಆತ್ಮನು ಚಕ್ಷುರಿಂದ್ರಿಯರಹಿತನಾದರೂ ಕಾಣುತ್ತಾನೆ - ಎಂಬುದು ಮಂತ್ರದ ಅರ್ಥ. ಅಲ್ಲಿ ಕಾಣುತ್ತಾನೆ ಎಂದರೆ ಚಕ್ಷುರಿಂದ್ರಿಯಕ್ಕೆ ಅನುಗುಣವಾದ ಶಕ್ತಿಯುಳ್ಳವನು ಎಂದು ಅರ್ಥವನ್ನು ಕಲ್ಪಿಸುವಂತೆಯೇ ಶ್ವೇತಾಶ್ವತರಮಂತ್ರಕ್ಕೂ ಅರ್ಥ ಎಂದು ಅಭಿಪ್ರಾಯ. ತೈ. ಆ. ೧-೧೧ರ ಸಾಯಣ ಭಾಷ್ಯವನ್ನು ನೋಡಿರಿ.

ಆ ಜ್ಞೇಯವು (ಹೀಗೆ) ಯಾವ ಕರಣವೂ ಇಲ್ಲದ್ದಾಗಿರುವದಲ್ಲ, ಆ ಕಾರಣದಿಂದ ಅಸತ್ತವು. ಯಾವದರ ಸೋಂಕೂ ಇಲ್ಲದ್ದಾಗಿರುವದು. ಹೀಗಿದ್ದರೂ (ಅದು) ಸರ್ವಭೃತ್ವಾಗಿಯೂ (ಇರುತ್ತದೆ). ಪ್ರತಿಯೊಂದಕ್ಕೂ ಸದ್ಭಕ್ತವೇ ಆಸ್ಪದವಾಗಿರುತ್ತದೆ. ಏಕೆಂದರೆ ಎಲ್ಲೆಲ್ಲಿಯೂ ಇದೆ ಎಂಬ ಬುದ್ಧಿಯು ಅನುಸರಿಸಿಕೊಂಡೇ ಬಂದಿರುತ್ತದೆ. ಬಿಸಿಲುಕುದುರೆ ಮುಂತಾದ ವಿಕಲ್ಪಗಳುಕೂಡ ಯಾವ ಆಸ್ಪದವೂ ಇಲ್ಲದೆ ಇರುವದೇ ಇಲ್ಲ.¹ ಆದ್ದರಿಂದ (ಈ ಜ್ಞೇಯವು) ಎಲ್ಲವನ್ನೂ ಧರಿಸಿರುತ್ತದೆಯಾಗಿ ಇದು ಸರ್ವಭೃತ್ತು (ಎಂದಾ)ಗಬಹುದು.² ಜ್ಞೇಯವು ಇದೆ ಎಂಬುದನ್ನು ಅರಿತುಕೊಳ್ಳುವದಕ್ಕೆ ಇದೂ ಮತ್ತೊಂದು ದ್ವಾರವಾಗುವದು : (ಅದು) ನಿರ್ಗುಣವು. ಗುಣಗಳು ಎಂದರೆ ಸತ್ತ್ವರಜಸ್ತಮಗಳು ; ಅವುಗಳಿಲ್ಲದ್ದು ಆ ಜ್ಞೇಯವು ; ಆದರೂ ಗುಣಭೋಕ್ತೃವೂ (ಆಗಿರುವದು). ಗುಣಗಳನ್ನು ಶಬ್ದವೇ ಮುಂತಾದವುಗಳ ಮೂಲಕ ಸುಖದುಃಖಮೋಹಗಳ ಆಕಾರವಾಗಿರುವ ಸತ್ತ್ವರಜಸ್ತಮಗಳನ್ನು ಭೋಗಿಸುವದು, ಎಂದರೆ ಅರಿತುಕೊಳ್ಳುವದೂ ಆಗಿದೆ, ಆ ಜ್ಞೇಯವು ಎಂದರ್ಥ.

ಬಹಿರಂತಶ್ಚ ಭೂತಾನಾಮಚರಂ ಚರಮೇವ ಚ |

ಸೂಕ್ಷ್ಮತ್ವಾತ್ ತದವಿಜ್ಞೇಯಂ ದೂರಸ್ಥಂ ಚಾನ್ತಿಕೇ ಚ ತತ್ ||೧೫||

೧೫. ಭೂತಗಳ ಹೊರಗೂ ಒಳಗೂ (ಇರುವದು), ಅಚರವೂ ಚರವೂ (ಆಗಿರುವದು). ಸೂಕ್ಷ್ಮವಾಗಿರುವದರಿಂದ ಅದು ಅರಿಯಲಶಕ್ಯವಾಗಿರುವದು. ಅದು ದೂರದಲ್ಲಿರುವದು, ಹತ್ತಿರವೂ ಇರುವದು.

(ಭಾಷ್ಯ)

೮೦೦. ಕಿಂಚ ಬಹಿಃ | ತ್ವಕ್ಷರ್ಯಂತಂ ದೇಹಮ್ ಆತ್ಮತ್ವೇನ ಅವಿದ್ಯಾ ಕಲ್ಪಿತಮ್ ಅಪೇಕ್ಷ್ಯ ತಮೇವ ಅವಧಿಂ 'ಕೃತ್ವಾ' ಬಹಿಃ ಉಚ್ಯತೇ | ತಥಾ ಪ್ರತ್ಯಗಾತ್ಮಾನಮ್ ಅಪೇಕ್ಷ್ಯ ದೇಹಮೇವ ಅವಧಿಂ ಕೃತ್ವಾ 'ಅನ್ತಃ' ಉಚ್ಯತೇ | ಬಹಿಃ ಅಂತಶ್ಚ ಇತ್ಯುಕ್ತೇ ಮಧ್ಯೇ ಅಭಾವೇ ಪ್ರಾಪ್ತೇ ಇದಮ್ ಉಚ್ಯತೇ - ಅಚರಂ ಚರಮೇವ ಚ | ಯತ್ ಚರಾಚರಂ ದೇಹಾಭಾಸಮಪಿ ತದೇವ ಜ್ಞೇಯಂ ಯಥಾ

1. ಆಸ್ಪದವು ಎಂದರೆ ಅಧಿಷ್ಠಾನವು ; ಅದಿಲ್ಲದೆ ಕಲ್ಪಿತವಸ್ತು ತೋರಲೇ ಆರದು. ಮಾಂ. ಭಾ. ಭಾ.; ೩೫ ; ಮಾಂ. ಕಾ. ಭಾ. ಭಾ. ೧೧೪.

2. ಎಲ್ಲಾ ಕಲ್ಪನೆಗೂ ಅಧಿಷ್ಠಾನವಿದು ಎಂಬರ್ಥದಲ್ಲಿಯೇ ಈ ವಿಶೇಷಣವನ್ನುಪಯೋಗಿಸಿದೆ ಎಂದು ಭಾವ.

ರಜ್ಜುಸರ್ಪಾಭಾಸಃ ಯದಿ ಅಚರಂ ಚರಮೇವ ಚ ಸ್ಯಾತ್¹ ವ್ಯವಹಾರವಿಷಯಂ ಸರ್ವಂ ಜ್ಞೇಯಮ್, ಕಿಮರ್ಥಮ್ ಇದಮ್ ಇತಿ ಸರ್ವೈಃ ನ ವಿಜ್ಞೇಯಮ್ ಇತಿ ? ಉಚ್ಯತೇ | ಸತ್ಯಂ ಸರ್ವಾಭಾಸಂ ತತ್² | ತಥಾಪಿ ವ್ಯೋಮವತ್ ಸೂಕ್ಷ್ಮಮ್ | ಅತಃ ಸೂಕ್ಷ್ಮತ್ವಾತ್ ಸ್ವೇನ ರೂಪೇಣ ತತ್ ಜ್ಞೇಯಮಪಿ ಅವಿಜ್ಞೇಯಮ್ ಅವಿದುಷಾಮ್ | ವಿದುಷಾಂ ತು “ಆತ್ಮೈವೇದಂ ಸರ್ವಮ್” (ಛಾಂ. ೨-೨೫-೨), “ಬ್ರಹ್ಮೈವೇದಂ ಸರ್ವಮ್” (?)³ ಇತ್ಯಾದಿ ಪ್ರಮಾಣತೋ ನಿತ್ಯಂ ವಿಜ್ಞಾತಮ್ | ಅವಿಜ್ಞಾತತಯಾ ದೂರಸ್ಥಂ ವರ್ಷಸಹಸ್ರಕೋಟ್ಯಾಪಿ ಅವಿದುಷಾಮ್ ಅಪ್ರಾಪ್ಯ-ತ್ವಾತ್ | ಅಂತಿಕೇ ಚ ತತ್ | ಆತ್ಮತ್ವಾತ್ ವಿದುಷಾಮ್ ||೧೫||

(ಭಾಷ್ಯಾರ್ಥ)

ಮತ್ತು ಹೊರಗೂ - ಚರ್ಮದವರೆಗಿನ ದೇಹವನ್ನು ತಪ್ಪುತಿಳಿವಳಿಕೆಯಿಂದ ಆತ್ಮನೆಂದು ಇಟ್ಟುಕೊಂಡಿರುವ(ರಷ್ಟೆ, ಅಲ್ಲಿಂದ) ಹೊರಟು ಅದನ್ನೇ ಅವಧಿಯನ್ನಾಗಿ ಮಾಡಿಕೊಂಡು (ಅದರ) ಹೊರಗೆ ಎಂದಿರುತ್ತದೆ. ಇದರಂತೆ ಪ್ರತ್ಯಗಾತ್ಮನಿಂದ ಹೊರಟು ದೇಹವನ್ನೇ ಅವಧಿಯಾಗಿ ಮಾಡಿಕೊಂಡು (ಅದರ) ‘ಒಳಗೆ’⁴ ಎಂದಿದೆ. ಹೊರಗೂ ಒಳಗೂ ಎಂದರೆ ನಡುವೆ ಇಲ್ಲವೆಂದಾದೀತು ಎಂದು ಇದನ್ನು ಹೇಳಿರುತ್ತಾನೆ : ಅಚರವೂ ಚರವೂ (ಆಗಿರುತ್ತದೆ). ಯಾವದು ಚರಾಚರರೂಪವಾಗಿ ದೇಹದಂತೆ ತೋರುತ್ತಿರುವದೋ ಅದೂ ಜ್ಞೇಯವೇ ; ಹೇಗೆ ಹಗ್ಗದ ಹಾವಿನಂತೆ ತೋರುವದೂ (ಹಗ್ಗವೇ ಆಗಿರುವದೋ, ಅದರಂತೆಯೇ ಈ ದೇಹವನ್ನೂ ಅರಿಯಬೇಕು⁵).

ವ್ಯವಹಾರವಿಷಯವಾದ (ಸ್ಥಾವರಜಂಗಮವೆಲ್ಲವೂ) ಜ್ಞೇಯವೇ ಆದರೆ ‘ಇದು’ ಎಂದು ಎಲ್ಲರಿಗೂ ಏತಕ್ಕೆ ತಿಳಿಯದೆ (ಇದೆ) ? ಎಂದರೆ (ಭಗವಂತನು)

1. ನಿ|| ಮೈ|| ಗಳಲ್ಲಿಲ್ಲ.
2. ‘ತತ್’ ಎಂಬುದು ಮ|| ಮೈ|| ಹೊರತು ಉಳಿದ ಪಾಠಗಳಲ್ಲೆಲ್ಲ ಇದೆ.
3. ಮ|| ದಲ್ಲಿ ಬಿಟ್ಟುಹೋಗಿದೆ. ಈ ವಾಕ್ಯವು ಎಲ್ಲಿಯದೆಂಬುದು ತಿಳಿಯಲಿಲ್ಲ. ತೈ. ಭಾ. ಭಾ. ೨೨ ; ಸೂ. ಭಾ. ೧-೪-೨೨ (ಭಾ. ಭಾ. ೩೮೮) - ಇವುಗಳಲ್ಲಿಯೂ ಈ ವಾಕ್ಯವನ್ನು ಉದಾಹರಿಸಿದೆ.
4. ದೇಹದವರೆಗಿನ ಹೊರಗಿನ ಪದಾರ್ಥಗಳನ್ನು ‘ಹೊರಗೆ’ ಎಂದೂ ದೇಹದವರೆಗೆ ಒಳಗಿರುವ ಪದಾರ್ಥಗಳನ್ನು ‘ಒಳಗೆ’ ಎಂದೂ ಕರೆದಿದೆ. ನಿಜವಾಗಿ ಆತ್ಮನಿಗೆ ಒಳಗಾಗಲಿ ಹೊರಗಾಗಲಿ ಇಲ್ಲ ಎಂದರ್ಥ.
5. ಹಾವು ಹಗ್ಗದ ರೂಪದಿಂದಲೇ ಪರಮಾರ್ಥವಾಗಿರುವಂತೆ, ಆತ್ಮನ ಆಭಾಸವಾಗಿರುವ ದೇಹವು ಬ್ರಹ್ಮರೂಪದಿಂದಲೇ ಪರಮಾರ್ಥವು. ೧೮-೫೦ರ ಭಾಷ್ಯವನ್ನು ನೋಡಿ.

ಹೇಳುತ್ತಾನೆ ; ನಿಜ. ಅದು ಎಲ್ಲದರ ರೂಪದಿಂದಲೂ ತೋರಿಕೊಳ್ಳುತ್ತಿದೆ. ಆದರೂ (ಅದು) ಆಕಾಶದಂತೆ ಸೂಕ್ಷ್ಮವಾಗಿರುತ್ತದೆ. ಆದ್ದರಿಂದ ತನ್ನ ರೂಪದಿಂದ ಸೂಕ್ಷ್ಮವಾಗಿರುವದರಿಂದ, ಅದು ಜ್ಞೇಯವಾದರೂ ಅಜ್ಞರಿಗೆ ಅರಿಯುವದಕ್ಕೆ ಆಗದೆ ಇರುತ್ತದೆ. ಆದರೆ ಜ್ಞಾನಿಗಳಿಗೆ “ಇದೆಲ್ಲವೂ ಆತ್ಮನೇ” (ಛಾಂ. ೭-೨೫-೨), “ಇದೆಲ್ಲವೂ ಬ್ರಹ್ಮವೇ” (?) ಮುಂತಾದ ಪ್ರಮಾಣದಿಂದ ಎಂದೆಂದಿಗೂ ತಿಳಿದೇ ಇರುತ್ತದೆ. ತಿಳಿಯದೆ ಇರುವದರಿಂದ (ಅದು) ದೂರವಾಗಿರುತ್ತದೆ ; ಏಕೆಂದರೆ ಸಾವಿರಕೋಟಿವರ್ಷಗಳಾದರೂ (ಅದು) ಅಜ್ಞರಿಗೆ ಸಿಕ್ಕದೆ ಇರುತ್ತದೆ. ಆದರೂ ತಿಳಿದವರಿಗೆ ಅದು ಆತ್ಮನೇ ಆಗಿರುವದರಿಂದ ಹತ್ತಿರದಲ್ಲಿಯೇ (ಇರುವದು).

ಅವಿಭಕ್ತಂ ಚ ಭೂತೇಷು ವಿಭಕ್ತಮಿವ ಚ ಸ್ಥಿತಮ್ |

ಭೂತಭರ್ತೃ ಚ ತಜ್ಞೇಯಂ ಗ್ರಸಿಷ್ಣು ಪ್ರಭುವಿಷ್ಣು ಚ ||೧೬||

೧೬. ವಿಂಗಡವಾಗದೆಯೂ ಇರುವದು, ಭೂತಗಳಲ್ಲಿ ವಿಂಗಡವಾಗಿರುವಂತೆ (ತೋರು)ತ್ತಿರುವದು. ಆ ಜ್ಞೇಯವು ಭೂತಭರ್ತೃವೂ ಗ್ರಸಿಷ್ಣುವೂ ಪ್ರಭುವಿಷ್ಣುವೂ (ಆಗಿರುವದು).

(ಭಾಷ್ಯ)

೮೦೧. ಕಿಂಚ ಅವಿಭಕ್ತಂ ಚ ಪ್ರತಿದೇಹಂ ವ್ಯೋಮವತ್ ತತ್ ಏಕಮ್ | ಭೂತೇಷು ಸರ್ವಪ್ರಾಣಿಷು ವಿಭಕ್ತಮಿವ ಚ ಸ್ಥಿತಮ್ | ದೇಹೇಷ್ಟೇವ¹ ವಿಭಾವ್ಯಮಾನತ್ವಾತ್ | ಭೂತಭರ್ತೃ ಚ | ಭೂತಾನಿ ಬಿಭರ್ತಿ ಇತಿ ತತ್ ಜ್ಞೇಯಂ ಭೂತಭರ್ತೃ ಚ² ಸ್ಥಿತಿಕಾಲೇ | ಪ್ರಲಯಕಾಲೇ ಗ್ರಸಿಷ್ಣು ಗ್ರಸನಶೀಲಮ್ | ಉತ್ಪತ್ತಿಕಾಲೇ³ ಪ್ರಭವಿಷ್ಣು ಚ ಪ್ರಭವನಶೀಲಮ್, ಯಥಾ ರಜ್ಜ್ವಾದಿಃ ಸರ್ಪಾದೇಃ ಮಿಥ್ಯಾಕಲ್ಪಿತಸ್ಯ ||೧೬||

(ಭಾಷ್ಯಾರ್ಥ)

ಮತ್ತು ಒಂದೊಂದು ದೇಹಕ್ಕೂ ವಿಂಗಡವಾಗದೆ ಆಕಾಶದಂತೆ ಅದು ಒಂದೇ ಆಗಿಯೂ (ಇರುವದು) ; ಭೂತಗಳಲ್ಲಿ ಸರ್ವಪ್ರಾಣಿಗಳಲ್ಲಿಯೂ ವಿಂಗಡವಾಗಿರುವಂತೆ (ತೋರು)ತ್ತಿರುವದು ; ಏಕೆಂದರೆ ದೇಹಗಳಲ್ಲಿಯೇ (ಅದರ) ಅರಿವಾಗುತ್ತಿರುವದು. ಭೂತಭರ್ತೃವೂ ಭೂತಗಳನ್ನು ಕಾಪಾಡುತ್ತಿರುವದರಿಂದ ಆ

1. 'ಹ' ಎಂದು ಹೆಚ್ಚಾಗಿ ಮ||

2. ನಿ|| ದಲ್ಲಿಲ್ಲ.

3. 'ಕಾಲೇ ಚ' ಮ|| ಮೈ|| ಗು||

ಜ್ಞೇಯವು ಸ್ಥಿತಿಕಾಲದಲ್ಲಿ ಭೂತಭರ್ತೃವೂ (ಆಗಿರುವದು), ಪ್ರಲಯಕಾಲದಲ್ಲಿ ಗ್ರಸಿಷ್ಣುವೂ ಎಂದರೆ (ಎಲ್ಲವನ್ನೂ) ನುಂಗುವ ಸ್ವಭಾವದ್ದೂ (ಆಗಿರುವದು). ಸೃಷ್ಟಿಕಾಲದಲ್ಲಿ ಪ್ರಭವಿಷ್ಣುವೂ (ಆಗಿರುವದು) ; ಸುಳ್ಳಾಗಿ ಕಲ್ಪಿತವಾದ ಹಾವೇ ಮುಂತಾದದ್ದಕ್ಕೆ ಹೇಗೆ ಹಗ್ಗವೇ ಮುಂತಾದದ್ದು (ಉಂಟುಮಾಡುವ ಕಾರಣವೋ ಹಾಗೆ ಎಲ್ಲಕ್ಕೂ ಪ್ರಭವಿಷ್ಣುವೂ) ಉಂಟುಮಾಡುವ ಸ್ವಭಾವ(ವುಳ್ಳ ಕಾರಣವೂ) ಆಗಿರುವದು.

(ಭಾಷ್ಯ)

೮೦೨. ಕಿಂಚಿ ಸರ್ವತ್ರ ವಿದ್ಯಮಾನಮಪಿ ಸತ್ ನೋಪಲಭ್ಯತೇ ಚೇತ್ ಜ್ಞೇಯಂ ತಮಸ್ತರ್ಹಿ | ನ | ಕಿಂ ತರ್ಹಿ ?

(ಭಾಷ್ಯಾರ್ಥ)

ಮತ್ತು (ಈ) ಜ್ಞೇಯವು ಎಲ್ಲೆಲ್ಲಿಯೂ ಇದ್ದುಕೊಂಡಿರುವದಾಗಿದ್ದರೂ ಕಾಣಬರುವದಿಲ್ಲವಾದರೆ ಆಗ (ಅದು ಬರಿಯ) ಕತ್ತಲೆಯಾಗಿರ(ಬೇಕಲ್ಲವೆ) ? ಎಂದರೆ ಹಾಗಲ್ಲ ; ಮತ್ತೇನೆಂದರೆ :-

ಜ್ಯೋತಿಷಾಮಪಿ ತಜ್ಜೋತಿಸ್ತಮಸಃ ಪರಮುಚ್ಯತೇ |

ಜ್ಞಾನಂ ಜ್ಞೇಯಂ ಜ್ಞಾನಗಮ್ಯಂ ಹೃದಿ ಸರ್ವಸ್ಯ ವಿಷ್ಣಿತಮ್ ||೧೭||

೧೭. ಅದು ಜ್ಯೋತಿಗಳಿಗೂ ಜ್ಯೋತಿಯು, ತಮಸ್ಸಿಗೆ ಆಚೆ ಎನಿಸಿರುವದು. ಜ್ಞಾನ, ಜ್ಞೇಯ, ಜ್ಞಾನಗಮ್ಯವೂ (ಆಗಿರುತ್ತದೆ). ಪ್ರತಿಯೊಬ್ಬನ ಹೃದಯದಲ್ಲಿಯೂ ವಿಷ್ಣಿತವಾಗಿರುತ್ತದೆ.

(ಭಾಷ್ಯ)

೮೦೩. ಜ್ಯೋತಿಷಾಮ್ ಆದಿತ್ಯಾದಿನಾಮಪಿ ತತ್ ಜ್ಞೇಯಂ ಜ್ಯೋತಿಃ | ಆತ್ಮಚೈತನ್ಯಜ್ಯೋತಿಷಾ ಇದ್ಧಾನಿ ಹಿ ಆದಿತ್ಯಾದಿನಿ ಜ್ಯೋತೀಂಷಿ ದೀಪ್ಯಂತೇ “ಯೇನ ಸೂರ್ಯಸ್ತಪತಿ ತೇಜಸೇದ್ಧಃ” (ತೈ. ಬ್ರಾ. ೩-೧೨-೯), “ತಸ್ಯ ಭಾಸಾ ಸರ್ವಮಿದಂ ವಿಭಾತಿ” (ಮುಂ. ೨-೨-೧೧) ಇತ್ಯಾದಿಶ್ರುತಿಭ್ಯಃ | ಸ್ಮೃತೇಶ್ಚ ಇಹೈವ “ಯದಾದಿತ್ಯ ಗತಂ ತೇಜಃ” (೧೫-೧೨) ಇತ್ಯಾದೇಃ | ತಮಸಃ ಅಜ್ಞಾನಾತ್ ಪರಮ್ ಅಸ್ಪೃಷ್ಯಮ್¹ ಉಚ್ಯತೇ | ಜ್ಞಾನಾದೇಃ ದುಃಸಂಪಾದನಬುದ್ಧ್ಯಾ ಪ್ರಾಪ್ತಾವಸಾದಸ್ಯ

1. 'ಅಸಂಸ್ಪೃಷ್ಯಮ್' ಮ||

ಉತ್ತಮ್ಭನಾರ್ಥಮ್¹ ಆಹ - ಜ್ಞಾನಮ್ ಅಮಾನಿತ್ವಾದಿ | ಜ್ಞೇಯಂ “ಜ್ಞೇಯಂ ಯತ್ ತತ್ ಪ್ರವಕ್ಷ್ಯಾಮಿ” (೧೩-೧೨) ಇತ್ಯಾದಿನಾ ಉಕ್ತಮ್ | ಜ್ಞಾನಗಮ್ಯಮ್ | ಜ್ಞೇಯಮೇವ ಜ್ಞಾತಂ ಸತ್ ಜ್ಞಾನಫಲಮ್ ಇತಿ ಜ್ಞಾನಗಮ್ಯಮ್ ಉಚ್ಯತೇ ; ಜ್ಞಾಯಮಾನಂ ತು ಜ್ಞೇಯಮ್ | ತದೇತತ್² ತ್ರಯಮಪಿ ಹೃದಿ ಬುದ್ಧಾ ಸರ್ವಸ್ಯ ಪ್ರಾಣಿಜಾತಸ್ಯ ವಿಷ್ಠಿತಂ ವಿಶೇಷೇಣ ಸ್ಥಿತಮ್ | ತತ್ರೈವ ಹಿ ತ್ರಯಂ ವಿಭಾವ್ಯತೇ ||೧೨||

(ಭಾಷ್ಯಾರ್ಥ)

ಆ ಜ್ಞೇಯವು ಆದಿತ್ಯನೇ ಮುಂತಾದ ಜ್ಯೋತಿಗಳಿಗೂ ಜ್ಯೋತಿಯಾಗಿರುವದು. ಆತ್ಮಚೈತನ್ಯದ ಬೆಳಕಿನಿಂದ ಹೊತ್ತಿಕೊಂಡೇ ಅಲ್ಲವೆ, ಆದಿತ್ಯನೇ ಮುಂತಾದ ಜ್ಯೋತಿಗಳು ಬೆಳಗುತ್ತಿರುವವು ? “ಯಾವ ತೇಜಸ್ಸಿನಿಂದ ಹೊತ್ತಿಕೊಂಡು ಸೂರ್ಯನು ತಪಿಸುತ್ತಿರುವನೋ” (ತೈ. ಬ್ರಾ. ೩-೧೨-೯), “ಅದರ ಬೆಳಕಿನಿಂದ ಇದೆಲ್ಲವೂ ಬೆಳಗುತ್ತಿರುವದು” (ಮುಂ. ೨-೨-೧೧) ಮುಂತಾದ ಶ್ರುತಿಗಳೂ ಇಲ್ಲಿಯೇ (ಇರುವ) “ಆದಿತ್ಯನಲ್ಲಿರುವ ತೇಜಸ್ಸು ಯಾವದೋ” (೧೫-೧೨) ಮುಂತಾದ ಸ್ಮೃತಿಯು (ಇದಕ್ಕೆ ಆಧಾರವು). ತಮಸ್ಸಿಗಿಂತಲೂ ಎಂದರೆ ಅಜ್ಞಾನಕ್ಕಿಂತಲೂ (ಅದು) ಆಚೆ ಇರುವದು, (ಅದರ) ಸೋಂಕಿಲ್ಲದ್ದು ಎನಿಸಿರುವದು.

ಜ್ಞಾನವೇ ಮುಂತಾದದ್ದನ್ನು ಸಂಪಾದಿಸುವದು ಬಲುಕಷ್ಟವೆಂದು ಬಗೆದು (ಮನಸ್ಸಿನಲ್ಲಿ) ಕುಗ್ಗು ಹೊಂದಿದ್ದ (ಅರ್ಜುನನನ್ನು) ಎತ್ತಿಹಿಡಿದು (ಧೈರ್ಯವನ್ನು ಕೊಡುವ)ದಕ್ಕಾಗಿ (ಭಗವಂತನು) ಹೀಗೆನ್ನುತ್ತಿದ್ದಾನೆ : ಜ್ಞಾನವು ಎಂದರೆ ಅಮಾನಿತ್ವವೇ ಮುಂತಾದದ್ದು. ಜ್ಞೇಯವು : ಎಂದರೆ “ಯಾವದು ಜ್ಞೇಯವೋ ಅದನ್ನು ಹೇಳುವೆನು” (೧೩-೧೨) ಎಂದು ಮುಂತಾಗಿ ಹೇಳಿದ (ಬ್ರಹ್ಮವು) ; ಜ್ಞಾನಗಮ್ಯವು : (ಈ) ಜ್ಞೇಯವೇ ಅರಿಯಲ್ಪಟ್ಟದ್ದಾದರೆ ಜ್ಞಾನದ ಫಲ (ವಾಗುವ)ದರಿಂದ³ ಜ್ಞಾನಗಮ್ಯವು ಎನಿಸುತ್ತದೆ. ಆದರೆ (ಇನ್ನೂ) ಅರಿಯ (ಬೇಕಾಗಿರುವಾಗ) ಜ್ಞೇಯವು (ಎನಿಸುತ್ತದೆ). ಅಂಥ ಈ ಮೂರೂ ಪ್ರತಿಯೊಬ್ಬ (ಜೀವನ), ಎಲ್ಲಾ ಪ್ರಾಣಿರಾಶಿಗಳ ಹೃದಯದಲ್ಲಿಯೂ ಎಂದರೆ ಬುದ್ಧಿಯಲ್ಲಿಯೂ

1. ‘ವಿದುಷಾ ಪ್ರತಿಷೇಧಾರ್ಥಮ್’ ಎಂದು ಮ|| ದಲ್ಲಿ ಮಾತ್ರ ಹೆಚ್ಚಾಗಿ ಇರುವದು ಬೇಕಿಲ್ಲವೆಂದು ತೋರುತ್ತದೆ.

2. ‘ತತ್ ತ್ರಯಮಪಿ’ ಮ||

3. ಅರಿಯುವಾಗ ಜ್ಞಾನವೆಂಬ ಸಾಧನ, ಅರಿತ ಕೊನೆಯಲ್ಲಿ ತೋರುವ ಅರಿವು ಫಲ.

ವಿಷ್ಣಿತವಾಗಿರುತ್ತದೆ, ವಿಶೇಷ(ರೂಪ)ದಿಂದ ಇರುತ್ತದೆ. ಅಲ್ಲಿಯೇ ಅಲ್ಲವೆ, (ಅ) ಮೂರೂ (ಅನುಭವಕ್ಕೆ ತೋರುತ್ತವೆ) ?

ಕ್ಷೇತ್ರಾದಿಗಳ ಜ್ಞಾನವು ಈಶ್ವರಭಕ್ತನಿಗಾಗುವದು

(ಭಾಷ್ಯ)

೮೦೪. ಯಥೋಕ್ತಾರ್ಥೋಪಸಂಹಾರಾರ್ಥೋಽಯಂ ಶ್ಲೋಕಃ ಆರಭ್ಯತೇ -

(ಭಾಷ್ಯಾರ್ಥ)

(ಇದುವರೆಗೆ) ಹೇಳಿರುವ ವಿಷಯವನ್ನು ಉಪಸಂಹಾರಮಾಡುವದಕ್ಕಾಗಿ ಈ ಶ್ಲೋಕವನ್ನು ಆರಂಭಿಸಿರುತ್ತದೆ :-

ಇತಿ ಕ್ಷೇತ್ರಂ ತಥಾ ಜ್ಞಾನಂ ಜ್ಞೇಯಂ ಚೋಕ್ತಂ ಸಮಾಸತಃ |

ಮದ್ಭಕ್ತ ಏತದ್ವಿಜ್ಞಾಯ ಮದ್ಭಾವಾಯೋಪಪದ್ಯತೇ

||೧೮||

೧೮. ಹೀಗೆ ಕ್ಷೇತ್ರವನ್ನೂ ಜ್ಞಾನವನ್ನೂ ಹಾಗೂ ಜ್ಞೇಯವನ್ನೂ ಸಮಾಸದಿಂದ ಹೇಳಿದ್ದಾಯಿತು. ಮದ್ಭಕ್ತನು ಇದನ್ನು ತಿಳಿದು ನನ್ನ ಭಾವವನ್ನು (ಹೊಂದು)ವದಕ್ಕೆ ತಕ್ಕವನಾಗುತ್ತಾನೆ.

(ಭಾಷ್ಯ)

೮೦೫. ಇತಿ ಏವಂ ಕ್ಷೇತ್ರಂ ಮಹಾಭೂತಾದಿಧೃತ್ಯಂತಮ್ (೧೩-೫,೬) ತಥಾ ಜ್ಞಾನಮ್ ಅಮಾನಿತ್ವಾದಿ ತತ್ತ್ವಜ್ಞಾನಾರ್ಥದರ್ಶನಪರ್ಯಂತಮ್ | ಜ್ಞೇಯಂ ಚ “ಜ್ಞೇಯಂ ಯತ್ ತತ್” (೧೩-೧೨) ಇತ್ಯಾದಿ “ತಮಸಃ ಪರಮುಚ್ಯತೇ” (೧೩-೧೨) ಇತ್ಯೇವಮಂತಮ್ ಉಕ್ತಂ ಸಮಾಸತಃ ಸಂಕ್ಷೇಪತಃ | ಏತಾವಾನ್ ಹಿ¹ ಸರ್ವೋ ವೇದಾರ್ಥಃ ಗೀತಾರ್ಥಶ್ಚ ಉಪಸಂಹೃತ್ಯ ಉಕ್ತಃ | ಅಸ್ಮಿನ್ ಸಮ್ಯಗ್ದರ್ಶನೇ ಕಃ ಅಧಿಕ್ರಿಯತೇ ಇತಿ ? ಉಚ್ಯತೇ | ಮದ್ಭಕ್ತಃ ಮಯಿ ಈಶ್ವರೇ² ಸರ್ವಜ್ಞೇ ಪರಮಗುರೌ ವಾಸುದೇವೇ ಸಮರ್ಪಿತಸರ್ವಾತ್ಮಭಾವಃ ಯತ್ ಪಶ್ಯತಿ ಶೃಣೋತಿ ಸ್ಪೃಶತಿ ವಾ ಸರ್ವಮೇವ ಭಗವಾನ್ ವಾಸುದೇವಃ ಇತಿ ಏವಂ-ಗ್ರಹಾವಿಷ್ಟಬುದ್ಧಿಃ ಮದ್ಭಕ್ತಃ | ಸ³ ಏತತ್ ಯಥೋಕ್ತಂ ಸಮ್ಯಗ್ದರ್ಶನಂ ವಿಜ್ಞಾಯ

1. 'ಏತಾವಾನ್ ಸರ್ವೋ ಹಿ' ನಿ|| ಅ|| ವಾ ; 'ಸರ್ವವೇದಾರ್ಥಃ' ಮ|| ಮೈ||

2. 'ಪರಮೇಶ್ವರೇ' ಮ|| ಮೈ||

3. 'ಸನ್' ಮ|| ಮೈ||

ಮದ್ಭಾವಾಯ - ಮಮ ಭಾವಃ ಮದ್ಭಾವಃ ಪರಮಾತ್ಮಭಾವಃ ತಸ್ಮೈ ಮದ್ಭಾವಾಯ ಉಪಪದ್ಯತೇ ಮೋಕ್ಷಂ ಗಚ್ಛತಿ ||೧೮||

(ಭಾಷ್ಯಾರ್ಥ)

ಹೀಗೆ ಈ ರೀತಿಯಲ್ಲಿ ಮಹಾಭೂತಗಳಿಂದ ಮೊದಲಾಗಿ ಧೃತಿಯವರೆಗಿನ ಕ್ಷೇತ್ರವನ್ನೂ, (೧೩-೫,೬), ಹಾಗೂ ಅಮಾನಿತ್ವವು ಮೊದಲಾಗಿ ತತ್ತ್ವಜ್ಞಾನಾರ್ಥ ದರ್ಶನದವರೆಗಿನ ಜ್ಞಾನವನ್ನೂ (೧೩-೭ರಿಂದ ೧೩), “ಯಾವದು ಜ್ಞೇಯವೋ ಅದನ್ನು” (೧೩-೧೧) ಎಂದು ಮೊದಲಾಗಿ “ತಮಸ್ಸಿನ ಆಚಿ(ಯಿರುವ) ದೆನಿಸುವದು” (೧೩-೧೨) ಎಂಬವರೆಗೆ ಜ್ಞೇಯವನ್ನೂ ಸಮಾಸವಾಗಿ ಸಂಕ್ಷೇಪವಾಗಿ ಹೇಳಿದ್ದಾಯಿತು. ಸಕಲವೇದಾರ್ಥವೂ ಗೀತಾರ್ಥವೂ ಇಷ್ಟೇ (ಎಂದು) ಒಟ್ಟು ಗೂಡಿಸಿ ಹೇಳಿದ್ದಾಯಿತು.¹

ಈ ಸಮ್ಯಗ್ದರ್ಶನಕ್ಕೆ ಯಾವನು ಅಧಿಕಾರಿಯಾಗಿರುವನು ? ಎಂದರೆ (ಭಗವಂತನು) ಹೇಳುತ್ತಾನೆ : ಮದ್ಭಕ್ತನು ಈಶ್ವರನಾದ ಸರ್ವಜ್ಞನೂ ಪರಮ ಗುರುವೂ ಆದ ವಾಸುದೇವನೆಂಬ ನನ್ನಲ್ಲಿ ಸರ್ವಾತ್ಮಭಾವವನ್ನೂ² ಸಮರ್ಪಿಸಿದವನಾಗಿ (ಯಾವ) ಯಾವದನ್ನು ಕಾಣುತ್ತಾನೋ, ಕೇಳುತ್ತಾನೋ ಅಥವಾ ಮುಟ್ಟುತ್ತಾನೋ (ಅದೆ)ಲ್ಲವೂ ಭಗವಂತನಾದ ವಾಸುದೇವನೇ ಎಂಬೀ (ಬಗೆಯ) ತಿಳಿವಳಿಕೆಯು ತುಂಬಿರುವ ಬುದ್ಧಿಯುಳ್ಳವನು ಮದ್ಭಕ್ತನು.³ ಅವನು ಇದನ್ನು ಎಂದರೆ (ಈ ಹಿಂದೆ) ಹೇಳಿರುವ ಸಮ್ಯಗ್ದರ್ಶನವನ್ನು ಅರಿತುಕೊಂಡು ಮದ್ಭಾವ(ವನ್ನು ಹೊಂದುವ)ದಕ್ಕೆ - (ಇಲ್ಲಿ) ಮದ್ಭಾವವು ಎಂದರೆ ನನ್ನ ಭಾವವು, ಪರಮಾತ್ಮಭಾವವು ; ಅಂಥ ಮದ್ಭಾವಕ್ಕೆ - ತಕ್ಕವನಾಗುತ್ತಾನೆ, ಮೋಕ್ಷವನ್ನು ಹೊಂದುತ್ತಾನೆ.⁴

1. ಇಲ್ಲಿ ಹೇಳಿರುವದು ಅರಿತುಕೊಳ್ಳಬೇಕಾದ ಗೀತಾರ್ಥ ; ಹಿಂದೆ ೧೧-೫೫ರಲ್ಲಿ (ಭಾ. ಭಾ. ೨೨೩) ಹೇಳಿರುವದು ಸಾಧನರೂಪವಾದ ಗೀತಾರ್ಥ.

2. ‘ತನ್ನ ಸರ್ವಭಾವಗಳನ್ನೂ’ ಎಂದೂ ಕನ್ನಡಿಸಬಹುದು.

3. ಇಲ್ಲಿ ಹೇಳಿರುವದು ಪರಭಕ್ತನನ್ನು - ಗೌಣಭಕ್ತನನ್ನಲ್ಲ - ಎಂದು ಭಾವ.

4. ಅರಿತುಕೊಂಡಮೇಲೆ ಎಂದಿರುವದರಿಂದ ಮದ್ಭಾವ ಎಂದರೆ ನನ್ನಲ್ಲಿ ಭಕ್ತಿ ಎಂದು ಅರ್ಥಮಾಡುವದಕ್ಕಾಗುವದಿಲ್ಲ ; ಆದ್ದರಿಂದ ನನ್ನ ಸ್ವರೂಪವಾದ ಮೋಕ್ಷವನ್ನು ಎಂದು ಅರ್ಥಮಾಡಿದೆ.

ಪ್ರಕೃತಿಪುರುಷರಿಂದ ಆಗುವ ಭೂತೋತ್ಪತ್ತಿ

(ಭಾಷ್ಯ)

೮೦೬. ತತ್ರ ಸಪ್ತಮೇ¹ ಈಶ್ವರಸ್ಯ ದ್ವೇ ಪ್ರಕೃತಿ ಉಪನ್ಯಸ್ತೇ ಪರಾಪರೇ ಕ್ಷೇತ್ರಕ್ಷೇತ್ರಜ್ಞಲಕ್ಷಣೇ | “ಏತದ್ಯೋನೀನಿ ಭೂತಾನಿ” (೨-೬) ಇತಿ ಚ ಉಕ್ತಮ್ | ಕ್ಷೇತ್ರಕ್ಷೇತ್ರಜ್ಞಪ್ರಕೃತಿದ್ವಯಯೋನಿತ್ವಂ ಕಥಂ ಭೂತಾನಾಮ್ ? - ಇತ್ಯಯಮ್ ಅರ್ಥಃ ಅಧುನಾ ಉಚ್ಯತೇ -

(ಭಾಷ್ಯಾರ್ಥ)

ಹಿಂದೆ ಏಳನೆಯ (ಅಧ್ಯಾಯದಲ್ಲಿ)² ಈಶ್ವರನಿಗೆ ಕ್ಷೇತ್ರ, ಕ್ಷೇತ್ರಜ್ಞ - ಎಂಬ ಪರ ಮತ್ತು ಅಪರ (ರೂಪವಾದ) ಪ್ರಕೃತಿಗಳಿರಡನ್ನೂ ಹೇಳಲಾಗಿದೆ. “(ಎಲ್ಲಾ) ಭೂತಗಳೂ ಇವುಗಳಿಂದ ಉಂಟಾಗುವವು” (೨-೬) ಎಂದೂ ಹೇಳಿದ್ದಾಗಿದೆ. ಕ್ಷೇತ್ರ, ಕ್ಷೇತ್ರಜ್ಞ - ಎಂಬ ಎರಡು ಪ್ರಕೃತಿಗಳಿಂದ ಪ್ರಾಣಿಗಳು ಉಂಟಾಗುವವೆಂಬುದು ಹೇಗೆ ? ಎಂಬೀ ವಿಷಯವನ್ನು ಈಗ ಹೇಳಲಾಗುತ್ತದೆ :-

ಪ್ರಕೃತಿಂ ಪುರುಷಂ ಚೈವ ವಿದ್ವನಾದೀ ಉಭಾವಪಿ |

ವಿಕಾರಾಂಶ್ಚ ಗುಣಾಂಶ್ಚೈವ ವಿದ್ಧಿ ಪ್ರಕೃತಿಸಂಭವಾನ್

||೧೯||

೧೯. ಪ್ರಕೃತಿಯನ್ನೂ ಪುರುಷನನ್ನೂ (ಈ) ಎರಡನ್ನೂ ಅನಾದಿಗಳೆಂದು ತಿಳಿ. ವಿಕಾರಗಳೂ ಗುಣಗಳೂ ಪ್ರಕೃತಿಸಂಭವಗಳೆಂದು ತಿಳಿ.

(ಭಾಷ್ಯ)

೮೦೭. ಪ್ರಕೃತಿಂ ಪುರುಷಂ ಚೈವ ಈಶ್ವರಸ್ಯ ಪ್ರಕೃತಿಃ | ತೌ ಪ್ರಕೃತಿಪುರುಷೌ ಉಭಾವಪಿ ಅನಾದೀ ವಿದ್ಧಿ | ನ ವಿದ್ಯತೇ ಆದಿಃ ಯಯೋಃ ತೌ ಅನಾದೀ | ನಿತ್ಯೇಶ್ವರತ್ವಾತ್ ಈಶ್ವರಸ್ಯ ತತ್ಪ್ರಕೃತ್ಯೋರಪಿ ಯುಕ್ತಂ ನಿತ್ಯತ್ವೇನ ಭವಿತುಮ್ | ಪ್ರಕೃತಿದ್ವಯವತ್ತ್ವಮೇವ ಹಿ ಈಶ್ವರಸ್ಯ ಈಶ್ವರತ್ವಮ್ | ಯಾಭ್ಯಾಂ ಪ್ರಕೃತಿಭ್ಯಾಮ್ ಈಶ್ವರಃ ಜಗದುತ್ಪತ್ತಿಸ್ಥಿತಿಪ್ರಲಯಹೇತುಃ ತೇ ದ್ವೇ³ ಅನಾದೀ ಸತ್ಯೌ ಸಂಸಾರಸ್ಯ ಕಾರಣಮ್⁴ ||

1. 'ಅಧ್ಯಾಯೇ' ಎಂದು ಹೆಚ್ಚಾಗಿ ಮ|| ಮೈ||

2. ಈ ಅಧ್ಯಾಯದ ಅವತರಣಿಕೆಯಲ್ಲಿ ಹೇಳಿರುವ ಸಂಬಂಧಭಾಷ್ಯವನ್ನು ಇಲ್ಲಿ ಮತ್ತೆ ಅನುವಾದಮಾಡಿಕೊಂಡಿರುತ್ತದೆ. ಈ ಶ್ಲೋಕಕ್ಕೆ ಇದರ ಹಿಂದಿನ ಶ್ಲೋಕದ ಸಂಬಂಧವಿಲ್ಲವೆಂದು ತಿಳಿಸುವದಕ್ಕೆ ಈ ಅನುವಾದ. 3. ಮ|| ಮೈ|| ಗಳಲ್ಲಿಲ್ಲ. 4. 'ಕಾರಣೇ' ಮ|| ಮೈ||

(ಭಾಷ್ಯಾರ್ಥ)

ಪ್ರಕೃತಿಯನ್ನೂ ಪುರುಷನನ್ನೂ ಈಶ್ವರನ ಪ್ರಕೃತಿಗಳಾ(ಗಿರುವರಲ್ಲ, ಅವರನ್ನು), ಆ ಪ್ರಕೃತಿಪುರುಷರಿಬ್ಬರನ್ನೂ ಅನಾದಿಗಳೆಂದು ತಿಳಿ. ಆದಿಯು ಯಾವವಕ್ಕೆ ಇಲ್ಲವೋ ಅವು ಅನಾದಿಗಳು. ಈಶ್ವರನು ಯಾವಾಗಲೂ ಈಶ್ವರನಾಗಿರುವದರಿಂದ ಆತನ ಪ್ರಕೃತಿಗಳೂ ನಿತ್ಯವಾಗಿರಬೇಕೆಂಬುದು ಯುಕ್ತ. (ಈ) ಎರಡು ಪ್ರಕೃತಿಗಳಿಂದ ಕೂಡಿರುವದೇ ಅಲ್ಲವೆ, ಈಶ್ವರನ ಈಶ್ವರತ್ವವೆಂಬುದು ?¹ ಈ (ಎರಡು) ಪ್ರಕೃತಿಗಳಿಂದ ಈಶ್ವರನು ಜಗತ್ತಿನ ಸೃಷ್ಟಿ, ಸ್ಥಿತಿ, ಪ್ರಲಯ - (ಇವಕ್ಕೆ) ಕಾರಣನಾಗಿರುವನು. ಇವೆರಡೂ ಅನಾದಿಯಾಗಿದ್ದುಕೊಂಡು ಸಂಸಾರಕ್ಕೆ ಕಾರಣವಾಗಿರುತ್ತವೆ.²

(ಭಾಷ್ಯ)

೮೦೮. ನ ಆದೀ ಅನಾದೀ - ಇತಿ ತತ್ಪುರುಷಸಮಾಸಂ ಕೇಚಿತ್ ವರ್ಣಯಂತಿ | ತೇನ ಹಿ³ ಕಿಲ ಈಶ್ವರಸ್ಯ ಕಾರಣತ್ವಂ ಸಿದ್ಧತಿ | ಯದಿ ಪುನಃ ಪ್ರಕೃತಿಪುರುಷಾವೇವ ನಿತ್ಯೈ ಸ್ಯಾತಾಮ್, ತತ್ಪ್ರತಮೇವ ಜಗತ್ ನ ಈಶ್ವರಸ್ಯ ಜಗತಃ ಕರ್ತೃತ್ವಮ್ ಇತಿ⁴ | ತತ್ ಅಸತ್ | ಪ್ರಾಕ್ ಪ್ರಕೃತಿಪುರುಷಯೋಃ ಉತ್ಪತ್ತೇಃ ಈಶಿತವ್ಯಾಭಾವಾತ್ ಈಶ್ವರಸ್ಯ ಅನೀಶ್ವರತ್ವಪ್ರಸಜ್ಞಾತ್ | ಸಂಸಾರಸ್ಯ ನಿರ್ನಿಮಿತ್ತತ್ವೇ ಅನಿರ್ಮೋಕ್ಷ ಪ್ರಸಜ್ಞಾತ್ ಶಾಸ್ತ್ರಾನರ್ಥಕೃಪ್ರಸಜ್ಞಾತ್ ಬನ್ಧಮೋಕ್ಷಾಭಾವಪ್ರಸಜ್ಞಾಚ್ಚ | ನಿತ್ಯತ್ವೇ ಪುನಃ ಈಶ್ವರಸ್ಯ ಪ್ರಕೃತ್ಯೋಃ⁵ ಸರ್ವಮೇತತ್ ಉಪಪನ್ನಂ ಭವೇತ್ | ಕಥಮ್ ? ವಿಕಾರಾಂಶ್ಚ ಗುಣಾಂಶ್ಚೈವ ವಕ್ಷ್ಯಮಾಣಾನ್ ವಿಕಾರಾನ್ ಬುದ್ಧಾದಿದೇಹೇನ್ದ್ರಿಯಾನ್ತಾನ್, ಗುಣಾಂಶ್ಚ ಸುಖದುಃಖಮೋಹಪ್ರತ್ಯಯಾಕಾರಪರಿಣತಾನ್⁷ ವಿದ್ಧಿ ಜಾನೀಹಿ

1. ಪರಮಾತ್ಮನಲ್ಲಿ ಸ್ವತಃ ಈಶ್ವರತ್ವವಿಲ್ಲ, ಪ್ರಕೃತಿಗಳೆಂಬ ಉಪಾಧಿಮೂಲಕವಾಗಿಯೇ ಅವನು ಈಶ್ವರನೆನಿಸಿಕೊಂಡಿರುತ್ತಾನೆ ಎಂದಭಿಪ್ರಾಯ.

2. ಪ್ರಕೃತಿಗಳ ಮೂಲಕವೇ ಪರಮಾತ್ಮನಿಗೆ ಜಗತ್ಕಾರಣತ್ವವನ್ನು ಹೇಳಬೇಕು. ೭-೬ರ ಭಾಷ್ಯವನ್ನು (ಭಾ. ಭಾ. ೪೬೦) ನೋಡಿ.

3. ಮ|| ಮೈ|| ಗಳಲ್ಲಿಲ್ಲ.

4. ಮ|| ಮೈ|| ಗಳಲ್ಲಿ ಮಾತ್ರ ಈ ಮಾತಿದೆ.

5. 'ಅನಿರ್ಮೋಕ್ಷತ್ವ....' ಎಂಬ ಆ|| ಗು|| ಪಾಠಗಳಿಗಿಂತ ಇದು ಮೇಲು.

6. 'ಈಶ್ವರಪ್ರಕೃತ್ಯೋಃ' ಮ|| ಮೈ||

7. "ವಿಕಾರಾಂಶ್ಚ ಬುದ್ಧಾದಿದೇಹಪರ್ಯನ್ತಾನ್ ಗುಣಾಂಶ್ಚ ಸುಖದುಃಖಮೋಹ ಪ್ರತ್ಯಯಾಕಾರಪರಿಣತಾನ್ | ಗುಣಾಂಶ್ಚ ವಕ್ಷ್ಯಮಾಣಾನ್" ಮ|| ".....ಪರಿಣತಾನ್ ವಕ್ಷ್ಯಮಾಣಾನ್" ಮೈ||

ಪ್ರಕೃತಿಸಂಭವಾನ್ | ಪ್ರಕೃತಿಃ ಈಶ್ವರಸ್ಯ ವಿಕಾರಕಾರಣಶಕ್ತಿಃ ತ್ರಿಗುಣಾತ್ಮಿಕಾ
ಮಾಯಾ | ಸಾ ಸಂಭವಃ ಯೇಷಾಂ ವಿಕಾರಾಣಾಂ ಗುಣಾನಾಂ ಚ ತಾನ್ ವಿಕಾರಾನ್
ಗುಣಾಂಶ್ಚ ವಿದ್ಧಿ ಪ್ರಕೃತಿಸಂಭವಾನ್ ಪ್ರಕೃತಿಪರಿಣಾಮಾನ್¹ ||೧೯||

(ಭಾಷ್ಯಾರ್ಥ)

ಆದಿಯಲ್ಲದವು ಅನಾದಿಗಳು ಎಂದು ತತ್ಪುರುಷಸಮಾಸವನ್ನು ಕೆಲವರು
(ಇಲ್ಲಿ) ಹೇಳಿರುತ್ತಾರೆ. ಅದರಿಂದ ಈಶ್ವರನಿಗೆ ಕಾರಣತ್ವವು ಸಿದ್ಧಿಸುತ್ತದೆಯಂತೆ.
ಹಾಗಿಲ್ಲದೆ ಪ್ರಕೃತಿಪುರುಷರೇ ನಿತ್ಯರು ಎಂದಾದರೆ ಜಗತ್ತು ಅವರಿಂದಲೇ ಆದದ್ದು,
ಈಶ್ವರನು ಜಗತ್ತಿಗೆ ಕರ್ತನಲ್ಲ (ಎಂದಾಗುತ್ತದೆ) ಎಂದು (ಅವರ ಅಭಿಪ್ರಾಯವು).
ಇದು ಸರಿಯಲ್ಲ. ಏಕೆಂದರೆ (ಆ ಪಕ್ಷದಲ್ಲಿ) ಪ್ರಕೃತಿಪುರುಷರು ಹುಟ್ಟುವ ಮುಂಚೆ
ಆಳುವದಕ್ಕೆ (ಏನೂ) ಇರುವದಿಲ್ಲವಾದ್ದರಿಂದ ಈಶ್ವರನು ಈಶ್ವರನಲ್ಲದೆಹೋಗ
ಬೇಕಾಗುವದು. ಸಂಸಾರವು ಯಾವ ನಿಮಿತ್ತವೂ ಇಲ್ಲದೆ ಆಗಿದೆ ಎಂದರೆ (ಅದರಿಂದ)
ಬಿಡುಗಡೆಯೇ ಇಲ್ಲವೆಂದಾಗುವದು ; ಶಾಸ್ತ್ರವು ವ್ಯರ್ಥವೆಂದಾಗುವದು, ಬಂಧ
ಮೋಕ್ಷಗಳು ಇಲ್ಲವೆಂದೂ ಆಗುವದು.² ಆದರೆ ಈಶ್ವರನ ಪ್ರಕೃತಿಗಳು ನಿತ್ಯವೆಂದಾದರೆ
ಇದೆಲ್ಲವೂ ಹೊಂದುಗಡೆಯಾಗುತ್ತದೆ. ಹೇಗೆಂದರೆ : ವಿಕಾರಗಳನ್ನೂ ಮುಂದೆ
ಹೇಳುವ ಗುಣಗಳನ್ನೂ - ವಿಕಾರಗಳೆಂದರೆ ಬುದ್ಧಿಯಿಂದ ಹಿಡಿದು
ದೇಹೇಂದ್ರಿಯಗಳವರೆಗೆ (ಆಗಿರುವ ಕಾರ್ಯಗಳು), ಗುಣಗಳು ಎಂದರೆ ಸುಖ
ದುಃಖಮೋಹಗಳೆಂಬ ಪ್ರತ್ಯಯಗಳ ಆಕಾರದಿಂದ ಪರಿಣಾಮವಾಗಿರುವವು.
ಅವನ್ನು - ಪ್ರಕೃತಿಸಂಭವಗಳೆಂದು ತಿಳಿ, ಅರಿತುಕೊ. ಪ್ರಕೃತಿ ಎಂದರೆ ಈಶ್ವರನಿಗೆ
ಇರುವ ವಿಕಾರಗಳಿಗೆ ಕಾರಣವಾಗಿರುವಂಥ ಶಕ್ತಿಯು, ಗುಣತ್ರಯರೂಪವಾದ
ಮಾಯೆ. ಅದು ಯಾವ ವಿಕಾರಗಳಿಗೂ ಗುಣಗಳಿಗೂ ಉತ್ಪತ್ತಿ(ಕಾರಣ)ವೋ ಆ
ವಿಕಾರಗಳನ್ನೂ ಗುಣಗಳನ್ನೂ ಪ್ರಕೃತಿಸಂಭವಗಳು, ಪ್ರಕೃತಿಯ ಮಾರ್ಪಾಡುಗಳು -
ಎಂದು ತಿಳಿದುಕೊ.

1. 'ಗುಣಾಂಶ್ಚೈವ..... ಪ್ರಕೃತಿಪರಿಣತಾನ್' ಮ|| ; 'ಪ್ರಕೃತಿಪರಿಣತಾನ್' ಮೈ||

2. ಸಂಸಾರವು ಹಿಂದೂ ಇದ್ದು ಜೀವರ ಕರ್ಮನಿಮಿತ್ತವೆಂದಾಗದೆ ಈಗ ಹೊಸದಾಗಿ
ಹುಟ್ಟುವದೆಂದಾದರೆ ನಿಮಿತ್ತವನ್ನು ನಾಶಮಾಡಿ ಮೋಕ್ಷವನ್ನು ಸಂಪಾದಿಸಬಹುದೆಂಬುದು
ಇಲ್ಲವಾಗುತ್ತದೆ ; ನಿಮಿತ್ತನಾಶಕ್ಕಾಗಿ ಉಪಾಯವನ್ನು ಹೇಳುವ ಶಾಸ್ತ್ರವು ಬೇಕಿಲ್ಲವೆಂದಾಗ
ುತ್ತದೆ ; ಜಗತ್ತು ಇದ್ದಂತೆಯೇ ಇರಬೇಕಾಗುವದರಿಂದ ಜೀವರುಗಳು ಈಗ ಬದ್ಧರಾಗಿದ್ದು ಮುಂದೆ
ಮುಕ್ತರಾಗುವರೆಂಬುದೂ ಇಲ್ಲವಾಗುವದು - ಎಂದರ್ಥ.

3. ಪ್ರಕೃತಿಯೂ ಸಂಸಾರವೂ ನಿತ್ಯವಾಗಿರುತ್ತದೆಯಾದರೂ ಅವಿದ್ಯಾಕೃತವಾದ್ದರಿಂದ
ಜ್ಞಾನದಿಂದ ಬಾಧಿತವಾಗಬಹುದು.

(ಭಾಷ್ಯ)

೮೦೯. ಕೇ ಪುನಃ ತೇ ವಿಕಾರಾಃ ಗುಣಾಶ್ಚ ಪ್ರಕೃತಿಸಂಭವಾಃ ?

(ಭಾಷ್ಯಾರ್ಥ)

ಪ್ರಕೃತಿಯಿಂದಂಟಾಗುವ ಆ ವಿಕಾರಗಳು ಮತ್ತು ಗುಣಗಳು ಎಂಬ ವಾದರೂ ಯಾವವು ? (ಎಂದರೆ) :-

ಕಾರ್ಯಕರಣಕರ್ತೃತ್ವೇ ಹೇತುಃ ಪ್ರಕೃತಿರುಚ್ಯತೇ |

ಪುರುಷಃ ಸುಖದುಃಖಾನಾಂ ಭೋಕ್ತೃತ್ವೇ ಹೇತುರುಚ್ಯತೇ ||೨೦||

೨೦. ಪ್ರಕೃತಿಯು ಕಾರ್ಯಕರಣಗಳ ಕರ್ತೃತ್ವಕ್ಕೆ ಹೇತುವೆನಿಸಿರುವುದು. ಪುರುಷನು ಸುಖದುಃಖಗಳ ಭೋಕ್ತೃತ್ವಕ್ಕೆ ಹೇತುವೆನಿಸಿರುವನು.

(ಭಾಷ್ಯ)

೮೧೦. ಕಾರ್ಯಕರಣಕರ್ತೃತ್ವೇ ಕಾರ್ಯಂ ಶರೀರಮ್, ಕರಣಾನಿ ತತ್ಸ್ಥಾನಿ ತ್ರಯೋದಶ | ದೇಹಸ್ಯ ಆರಮ್ಭಕಾಣಿ ಭೂತಾನಿ ಪಿಚ್ಛಾ¹ ವಿಷಯಾಶ್ಚ | ಪ್ರಕೃತಿಸಂಭವಾಃ ವಿಕಾರಾಃ ಪೂರ್ವೋಕ್ತಾಃ ಇಹ ಕಾರ್ಯಗ್ರಹಣೇನ ಗೃಹ್ಯಂತೇ | ಗುಣಾಶ್ಚ ಪ್ರಕೃತಿಸಂಭವಾಃ ಸುಖದುಃಖಮೋಹಾತ್ಮಕಾಃ ಕರಣಾಶ್ರಯತ್ವಾತ್ ಕರಣಗ್ರಹಣೇನ ಗೃಹ್ಯಂತೇ | ತೇಷಾಂ ಕಾರ್ಯಕರಣಾನಾಂ ಕರ್ತೃತ್ವಮ್ ಉತ್ಪಾದಕತ್ವಂ ಯತ್ ತತ್ ಕಾರ್ಯಕರಣಕರ್ತೃತ್ವಮ್ | ತಸ್ಮಿನ್ ಕಾರ್ಯಕರಣಕರ್ತೃತ್ವೇ ಹೇತುಃ ಕಾರಣಮ್ ಆರಮ್ಭಕತ್ವೇನ ಪ್ರಕೃತಿಃ ಉಚ್ಯತೇ | ಏವಂ ಕಾರ್ಯಕರಣಕರ್ತೃತ್ವೇನ ಸಂಸಾರಸ್ಯ ಕಾರಣಂ ಪ್ರಕೃತಿಃ | 'ಕಾರ್ಯಕರಣಕರ್ತೃತ್ವೇ' ಇತ್ಯಸ್ಮಿನ್ನಪಿ ಪಾಠೇ ಕಾರ್ಯಂ, ಯತ್ ಯಸ್ಯ ಪರಿಣಾಮಃ² ತತ್ ತಸ್ಯ ಕಾರ್ಯಂ ವಿಕಾರಃ | ವಿಕಾರಿ ಕಾರಣಮ್ | ತಯೋಃ ವಿಕಾರವಿಕಾರಿಣೋಃ ಕಾರ್ಯಕಾರಣಯೋಃ ಕರ್ತೃತ್ವೇ ಇತಿ³ | ಅಥವಾ ಷೋಡಶವಿಕಾರಾಃ ಕಾರ್ಯಮ್, ಸಪ್ತ ಪ್ರಕೃತಿವಿಕೃತಯಃ ಕಾರಣಮ್ | ತಾನೈವ ಕಾರ್ಯಕರಣಾನಿ ಉಚ್ಯಂತೇ⁴ | ತೇಷಾಂ ಕರ್ತೃತ್ವೇ ಹೇತುಃ ಪ್ರಕೃತಿ ಉಚ್ಯತೇ ಆರಮ್ಭಕತ್ವೇನೈವ | ಪುರುಷಶ್ಚ ಸಂಸಾರಸ್ಯ ಕಾರಣಂ ಯಥಾ ಸ್ಯಾತ್ ತತ್ ಉಚ್ಯತೇ |

1. ನಿ || ದಲ್ಲಿಲ್ಲ.

2. 'ವಿಪರಿಣಾಮಃ' ನಿ ||

3. 'ತಾನೈವ ಕಾರ್ಯಕರಣಾನಿ ಉಚ್ಯಂತೇ' ಮ || ದಲ್ಲಿ ಹೆಚ್ಚು.

4. ಈ ವಾಕ್ಯವು ಮ || ಮೈ || ಗಳಲ್ಲಿಲ್ಲ.

ಪುರುಷಃ, ಜೀವಃ, ಕ್ಷೇತ್ರಜ್ಞಃ, ಭೋಕ್ತಾ ಇತಿ ಪರ್ಯಾಯಾಃ | ಸುಖದುಃಖಾನಾಂ
ಭೋಗ್ಯಾನಾಂ ಭೋಕ್ತೃಣಾಂ ಉಪಲಬ್ಧತೃಣಾಂ ಹೇತುಃ ಉಚ್ಯತೇ ||

(ಭಾಷ್ಯಾರ್ಥ)

ಕಾರ್ಯಕರಣಕರ್ತೃತ್ವಕ್ಕೆ (ಎಂಬಲ್ಲಿ) ಕಾರ್ಯವೆಂದರೆ ಶರೀರವು ; ಕರಣಗಳು
ಎಂದರೆ ಅದರಲ್ಲಿರುವ ಹದಿಮೂರು.¹ ದೇಹಕ್ಕೆ ಕಾರಣವಾಗಿರುವ ಭೂತಗಳು, ಐದು
ವಿಷಯಗಳು - ಪ್ರಕೃತಿಸಂಭವಗಳಾದ ವಿಕಾರಗಳು ಎಂದು ಹಿಂದೆ ಹೇಳಿತ್ತಲ್ಲ,
(ಅವುಗಳನ್ನು) - ಕಾರ್ಯವೆಂಬ ಮಾತಿನಲ್ಲಿ ಸೇರಿಸಿರುತ್ತದೆ. ಪ್ರಕೃತಿಸಂಭವವಾದ
ಸುಖದುಃಖಮೋಹಗಳ ರೂಪವಾಗಿರುವ ಗುಣಗಳು ಕರಣಗಳನ್ನು ಆಶ್ರಯಿಸಿರು
ವದರಿಂದ ಕರಣವೆಂಬ ಮಾತಿನಲ್ಲಿ (ಅವನ್ನು) ಸೇರಿಸಿರುತ್ತದೆ. ಆ ಕಾರ್ಯಕರಣಗಳ
ಕರ್ತೃತ್ವವು ಎಂದರೆ (ಅವನ್ನು) ಉಂಟುಮಾಡಿಸುವದಿದೆಯಲ್ಲ, ಅದು ಕಾರ್ಯ
ಕರಣಕರ್ತೃತ್ವವು. ಆ ಕಾರ್ಯಕರಣಕರ್ತೃತ್ವಕ್ಕೆ (ಅವುಗಳ)ನ್ನುಂಟು ಮಾಡುವದರಿಂದ
ಹೇತು²ವೆನಿಸಿರುವದು ಕಾರಣ(ವಾಗಿರುವದು), ಪ್ರಕೃತಿಯು, ಈ ರೀತಿಯಲ್ಲಿ ಕಾರ್ಯ
ಕರಣಗಳನ್ನುಂಟುಮಾಡುವದರಿಂದ ಪ್ರಕೃತಿಯು ಸಂಸಾರಕ್ಕೆ ಕಾರಣವು.³ “ಕಾರ್ಯ
ಕಾರಣಕರ್ತೃತ್ವೇ” ಎಂಬೀ ಪಾಠದಲ್ಲಿಯೂ ಕಾರ್ಯ : ಯಾವದು ಯಾವದರ
ಪರಿಣಾಮವೋ ಅದು ಅದರ ಕಾರ್ಯವು. ವಿಕಾರವು ; (ಹಾಗೆ) ವಿಕಾರವಾಗ
ತಕ್ಕದ್ದೇ ಕಾರಣವು. ಕಾರ್ಯಕಾರಣಗಳ ಕರ್ತೃತ್ವಕ್ಕೆ ಎಂದರೆ ಆ ವಿಕಾರವಿಕಾರಿ
ಗಳನ್ನುಂಟುಮಾಡುವದಕ್ಕೆ (ಹೇತುವಾಗಿರುವದು ಪ್ರಕೃತಿಯು ಎಂದರ್ಥ).⁴ ಅಥವಾ

1. 'ದೇಹೇಂದ್ರಿಯಗಳು, ಮನಸ್ಸು, ಬುದ್ಧಿ, ಅಹಂಕಾರ - ಇವು, ಆ||

2. ಹೊಗೆಯು ಇರುವದೆಂಬುದು ಬೆಂಕಿಯನ್ನರಿಯುವದಕ್ಕೆ ಹೇತುವಾಗಿರುವಂತೆ ಅಲ್ಲ,
ತಾನೇ ಅದಾಗಿ ಪರಿಣಮಿಸುವ ಕಾರಣವಾಗಿರುವದರಿಂದ ಹೇತು ಎಂದರ್ಥ. ಇಲ್ಲಿ ಆರಂಭಕ
ಎಂದರೆ ಉಂಟುಮಾಡುವ ಕಾರಣ ಎಂದಿಷ್ಟೇ ಅರ್ಥ ; ವೈಶೇಷಿಕರು ಹೇಳುವಂತೆ
ಕಾರಣವೆಂದೇನೂ ಅರ್ಥವಲ್ಲ.

3. ಪ್ರಕೃತಿಯು ದೇಹೇಂದ್ರಿಯಗಳ ರೂಪದಿಂದಲೂ ವಿಷಯಗಳ ರೂಪದಿಂದಲೂ
ಇಲ್ಲದಿದ್ದರೆ ಪುರುಷನಿಗೆ ಭೋಗ್ಯವಾದ ವಿಷಯವಾಗಲಿ ಭೋಗಕ್ಕೆ ಸಾಧನವಾಗಲಿ
ಇರುತ್ತಿರಲಿಲ್ಲ. ಈ ಸಂಸಾರಸಾಮಗ್ರಿಯನ್ನು ಒದಗಿಸಿರುವದು ಪ್ರಕೃತಿಯ ಕೆಲಸವು -
ಎಂದರ್ಥ.

4. ಮಹತ್ತು ವಿಕಾರಿ, ಅಹಂಕಾರವು ವಿಕಾರ ; ಅಹಂಕಾರವು ವಿಕಾರಿ, ತನ್ಮಾತ್ರಗಳು
ವಿಕಾರಗಳು - ಹೀಗೆ ವಿಕಾರವಿಕಾರಿಗಳಾದ ತತ್ತ್ವವನ್ನುಂಟುಮಾಡುವದಕ್ಕೆ ಕಾರಣವಾದದ್ದು ಪ್ರಕೃತಿ
ಎಂದು ಭಾವ.

ಹದಿನಾರು ವಿಕಾರಗಳು ಕಾರ್ಯವು, ಏಳು ಪ್ರಕೃತಿವಿಕೃತಿಗಳು ಕಾರಣವು¹ ; ಅವುಗಳನ್ನೇ (ಇಲ್ಲಿ) ಕಾರ್ಯಕಾರಣಗಳು ಎಂದಿದೆ. ಇವನ್ನು ಉಂಟುಮಾಡುವದಕ್ಕೆ ಪ್ರಕೃತಿಯು ಹೇತುವೆನಿಸಿರುವದು, (ಅವುಗಳನ್ನು) ಉಂಟುಮಾಡುವ (ಉಪಾದಾನವಾ)ದ್ದ ರಿಂದಲೇ ಹೇತುವೆನಿಸಿರುವದು. ಪುರುಷನೂ ಸಂಸಾರಕ್ಕೆ ಹೇಗೆ ಕಾರಣನಾಗುವನೋ ಅದನ್ನು (ಈಗ ಭಗವಂತನು) ಹೇಳುತ್ತಾನೆ. ಪುರುಷನು, ಜೀವನು, ಕ್ಷೇತ್ರಜ್ಞನು, ಭೋಕ್ತೃ - ಎಂಬಿವು ಪರ್ಯಾಯಗಳು. (ಈ ಪುರುಷನು) ಸುಖದುಃಖಗಳೆಂಬ ಭೋಗ್ಯಗಳನ್ನು ಭೋಗಿಸುವದಕ್ಕೆ ಎಂದರೆ ಅರಿಯುವದಕ್ಕೆ ಹೇತುವೆನಿಸಿರುತ್ತಾನೆ.

(ಭಾಷ್ಯ)

೮೧೧. ಕಥಂ ಪುನಃ ಅನೇನ ಕಾರ್ಯಕರಣಕರ್ತೃತ್ವೇನ² ಸುಖದುಃಖ ಭೋಕ್ತೃತ್ವೇನ ಚ ಪ್ರಕೃತಿಪುರುಷಯೋಃ ಸಂಸಾರಕಾರಣತ್ವಮ್ ಉಚ್ಯತೇ ಇತಿ ? ಅತ್ರ ಉಚ್ಯತೇ | ಕಾರ್ಯಕರಣಸುಖದುಃಖರೂಪೇಣ ಹೇತುಫಲಾತ್ಮನಾ ಪ್ರಕೃತೇಃ ಪರಿಣಾಮಾಭಾವೇ ಪುರುಷಸ್ಯ ಚ ಚೇತನಸ್ಯ ಅಸತಿ ತದುಪಲಬ್ಧತ್ವೇ ಕುತಃ ಸಂಸಾರಃ ಸ್ಯಾತ್ ? ಯದಾ ಪುನಃ ಕಾರ್ಯಕರಣಸುಖದುಃಖರೂಪೇಣ ಹೇತುಫಲಾತ್ಮನಾ ಪರಿಣತಯಾ ಪ್ರಕೃತ್ಯಾ ಭೋಗ್ಯಯಾ ಪುರುಷಸ್ಯ ತದ್ವಿಪರೀತಸ್ಯ, ಭೋಕ್ತೃತ್ವೇನ ಅವಿದ್ಯಾರೂಪಃ ಸಂಯೋಗಃ ಸ್ಯಾತ್, ತದಾ ಸಂಸಾರಃ ಸ್ಯಾತ್ ಇತಿ | ಅತಃ ಯತ್ ಪ್ರಕೃತಿಪುರುಷಯೋಃ ಕಾರ್ಯಕರಣಕರ್ತೃತ್ವೇನ ಸುಖದುಃಖಭೋಕ್ತೃತ್ವೇನ ಚ ಸಂಸಾರಕಾರಣತ್ವಮ್ ಉಕ್ತಮ್, ತದ್ ಯುಕ್ತಮ್ | ಕಃ ಪುನಃ ಅಯಂ ಸಂಸಾರೋ ನಾಮ ? ಸುಖದುಃಖಸಂಭೋಗಃ ಸಂಸಾರಃ | ಪುರುಷಸ್ಯ ಚ ಸುಖದುಃಖಾನಾಂ ಸಂಭೋಕ್ತೃತ್ವಂ ಸಂಸಾರಿತ್ವಮ್ ಇತಿ³ ||೨೦||

(ಭಾಷ್ಯಾರ್ಥ)

(ಪ್ರಶ್ನೆ) :- (ಹೀಗೆ) ಕಾರ್ಯಕರಣಗಳನ್ನುಂಟುಮಾಡುವದು, ಮತ್ತು ಸುಖದುಃಖಗಳನ್ನು ಅನುಭವಿಸುವದು - ಇದರಿಂದ ಪ್ರಕೃತಿಪುರುಷರು ಸಂಸಾರಕ್ಕೆ ಕಾರಣ(ರಾಗಿರುವ)ರೆಂದು ಹೇಳಿದ್ದು ಹೇಗೆ ?

1. ಮಹತ್ತು, ಅಹಂಕಾರ, ತನ್ಮಾತ್ರಗಳು - ಎಂಬ ಏಳು ಪ್ರಕೃತಿವಿಕೃತಿಗಳು ಕಾರಣವು ; ಅಂತಃಕರಣ, ಇಂದ್ರಿಯಗಳು ಹತ್ತು, ಶಬ್ದಾದಿಗಳು ಐದು - ಎಂಬ ಹದಿನಾರು ಕಾರ್ಯ.

2. 'ಕಾರ್ಯಕಾರಣ' ಮೈ||

3. 'ಉಕ್ತಮ್' ಎಂದು ಹೆಚ್ಚಾಗಿ ಮ||

(ಉತ್ತರ) :- ಇದಕ್ಕೆ ಹೇಳುತ್ತೇವೆ. ಕಾರ್ಯಕರಣಗಳ ಮತ್ತು ಸುಖದುಃಖಗಳ ರೂಪದಿಂದ ಹೇತುಫಲಗಳಾಗಿ¹ ಪ್ರಕೃತಿಯು ಪರಿಣಾಮವಾಗದೆ, ಚೇತನನಾದ ಪುರುಷನಿಗೆ ಅದರ ಅನುಭವಿಸುವಿಕೆಯೂ ಇಲ್ಲದಿದ್ದರೆ ಸಂಸಾರವೂ ಹೇಗೆ ಆದೀತು ? ಆದರೆ ಯಾವಾಗ ಕಾರ್ಯಕರಣಸುಖದುಃಖಗಳ ರೂಪದಿಂದ ಹೇತುಫಲಗಳಾಗಿ ಪರಿಣಾಮವಾದ ಭೋಗ್ಯವಾದ ಪ್ರಕೃತಿಯೊಡನೆ ಅದಕ್ಕೆ ವಿರುದ್ಧ(ಸ್ವಭಾವನಾದ) ಪುರುಷನಿಗೆ (ಭೋಕ್ತರೂಪ)ವನ್ನು ಹೊಂದುವ ಅವಿದ್ಯಾರೂಪವಾದ ಸಂಯೋಗ ವಾಗುವದೋ ಆಗ ಸಂಸಾರವು ಆದೀತು.² ಆದ್ದರಿಂದ ಕಾರ್ಯಕರಣಗಳ ಕರ್ತೃರೂಪ ದಿಂದಲೂ ಸುಖದುಃಖಗಳ ಭೋಕ್ತರೂಪದಿಂದಲೂ ಪ್ರಕೃತಿಪುರುಷರು ಸಂಸಾರಕ್ಕೆ ಕಾರಣವಾಗಿರುವರೆಂದು ಹೇಳಿತ್ತಲ್ಲ, ಅದು ಸರಿಯೇ.

(ಪ್ರಶ್ನೆ) :- ಈ ಸಂಸಾರವೆಂಬುದಾದರೂ ಯಾವದು ?

(ಉತ್ತರ) :- ಸುಖದುಃಖಗಳನ್ನು ಅನುಭವಿಸುವದೆಂಬುದೇ ಸಂಸಾರವು ; ಪುರುಷರು ಸುಖದುಃಖಗಳನ್ನು ಅನುಭವಿಸುತ್ತಿರುವದೇ (ಅವನ) ಸಂಸಾರಿತ್ವವು.

ಸಂಸಾರಕ್ಕೆ ಕಾರಣ

(ಭಾಷ್ಯ)

೮೧೨. ಯತ್ ಪುರುಷಸ್ಯ ಸುಖದುಃಖಾನಾಂ ಭೋಕ್ತೃತ್ವಂ ಸಂಸಾರಿತ್ವಮ್ ಇತ್ಯುಕ್ತಮ್, ತಸ್ಯ ತತ್ ಕಿಂನಿಮಿತ್ತಮ್ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಸುಖದುಃಖಗಳನ್ನು ಅನುಭವಿಸುವದೆಂಬುದೇ ಪುರುಷನ ಸಂಸಾರವು ಎಂದು ಹೇಳಿದೆಯಷ್ಟೆ, ಅವನಿಗೆ ಆ (ಸಂಸಾರಿತ್ವವು) ಯಾವ ನಿಮಿತ್ತ(ದಿಂದ ಆದದ್ದು) ? - ಎಂದರೆ (ಭಗವಂತನು) ಹೇಳುತ್ತಾನೆ :-

ಪುರುಷಃ ಪ್ರಕೃತಿಸ್ಥೋ ಹಿ ಭುಜ್ಞೇ ಪ್ರಕೃತಿಜಾನ್ ಗುಣಾನ್ |

ಕಾರಣಂ ಗುಣಸಂಸ್ಥೋಽಸ್ಯ ಸದಸದ್ಮೋನಿಜನ್ಮಸು

||೨೧||

1. ಧರ್ಮಾಧರ್ಮಗಳೆಂಬ ಹೇತು, ಶರೀರವೆಂಬ ಫಲ - ಇವುಗಳ ರೂಪದಿಂದ ಪ್ರಕೃತಿಯು ಪರಿಣಮಿಸುತ್ತದೆ ; ಪುರುಷನಿಗೆ ಇದರ ಅಭಿಮಾನವುಂಟಾಗಿರುವದರಿಂದ ಸಂಸಾರ ವಾಗುತ್ತದೆ. ಇದು ಸಾಂಖ್ಯದರ್ಶನವನ್ನನುಸರಿಸಿ ಹೇಳಿದ್ದು.

2. ಪ್ರಕೃತಿಪುರುಷರ ಅವಿವೇಕದಿಂದ ಸಂಸಾರವಾಗುವದೆಂಬುದು ಸಾಂಖ್ಯರಿಗೂ ಸಮ್ಮತ ; ಆದರೆ ಪ್ರಕೃತಿಯೂ ಅವಿದ್ಯಕವೆಂಬುದು ವೇದಾಂತಿಗಳ ಮತ.

೨೦. ಪುರುಷನು ಪ್ರಕೃತಿಸ್ಥನಾಗಿಯೇ ಪ್ರಕೃತಿಯಿಂದಾಗಿರುವ ಗುಣಗಳನ್ನು ಭೋಗಿಸುತ್ತಿರುವನು. ಗುಣಸಂಗವೇ ಇವನಿಗೆ ಸದಸದ್ಯೋನಿಗಳಲ್ಲಿ ಹುಟ್ಟುವದಕ್ಕೆ ಕಾರಣವು.

(ಭಾಷ್ಯ)

೮೧೩. ಪುರುಷಃ ಭೋಕ್ತಾ ಪ್ರಕೃತಿಸ್ಥಃ ಪ್ರಕೃತೌ ಅವಿದ್ಯಾಲಕ್ಷಣಾಯಾಂ ಕಾರ್ಯಕರಣರೂಪೇಣ ಪರಿಣತಾಯಾಂ¹ ಸ್ಥಿತಃ ಪ್ರಕೃತಿಸ್ಥಃ ಪ್ರಕೃತಿಮ್ ಆತ್ಮತ್ವೇನ ಗತಃ ಇತ್ಯೇತತ್ | ಹಿ ಯಸ್ಮಾತ್ ತಸ್ಮಾತ್ ಭುಜ್ಞೇ ಉಪಲಭತೇ ಇತ್ಯರ್ಥಃ | ಪ್ರಕೃತಿಜಾನ್ ಪ್ರಕೃತಿತೋ ಜಾತಾನ್ ಸುಖದುಃಖಮೋಹಾಕಾರಾಭಿವ್ಯಕ್ತಾನ್ ಗುಣಾನ್ ಸುಖೀ ದುಃಖೀ ಮೂಢಃ² ಅಹಮ್ ಇತ್ಯೇವಮ್ | ಸತ್ಯಾಮಪಿ ಅವಿದ್ಯಾಯಾಂ ಸುಖದುಃಖಮೋಹೇಷು ಗುಣೇಷು ಭುಜ್ಯಮಾನೇಷು ಯಃ ಸಜ್ಞಃ ಆತ್ಮಭಾವಃ³ ಸ ಪ್ರಧಾನಂ ಕಾರಣಂ ಜನ್ಮನಃ⁴ | “ಸ ಯಥಾಕಾಮೋ ಭವತಿ ತತ್ರೈತುರ್ಭವತಿ” (ಬೃ. ೪-೪-೫) ಇತ್ಯಾದಿಶ್ರುತೇಃ | ತದೇತತ್ ಆಹ - ಕಾರಣಂ ಹೇತುಃ ಗುಣಸಜ್ಞಃ ಗುಣೇಷು ಸಜ್ಞಃ ಅಸ್ಯ ಪುರುಷಸ್ಯ ಭೋಕ್ತುಃ ಸದಸದ್ಯೋನಿಜನ್ಮಸು | ಸತ್ಯಶ್ಚ ಅಸತ್ಯಶ್ಚ ಯೋನಯಃ⁵ ಸದಸದ್ಯೋನಯಃ | ತಾಸು ಸದಸದ್ಯೋನಿಷು ಜನ್ಮಾನಿ ಸದಸದ್ಯೋನಿಜನ್ಮಾನಿ | ತೇಷು ಸದಸದ್ಯೋನಿಜನ್ಮಸು ವಿಷಯಭೂತೇಷು ಕಾರಣಂ ಗುಣಸಜ್ಞಃ | ಅಥವಾ ಸದಸದ್ಯೋನಿಜನ್ಮಸು ಅಸ್ಯ ಸಂಸಾರಸ್ಯ ಕಾರಣಂ ಗುಣಸಜ್ಞಃ ಇತಿ ಸಂಸಾರಪದಮ್ ಅಧ್ಯಾಹಾರ್ಯಮ್⁶ | ಸದ್ಯೋನಯಃ ದೇವಾದಿಯೋನಯಃ | ಅಸದ್ಯೋನಯಃ ಪಶ್ಚಾದಿಯೋನಯಃ | ಸಾಮರ್ಥ್ಯಾತ್ ಸದಸದ್ಯೋನಯಃ ಮನುಷ್ಯಯೋನಯೋಽಪಿ ಅವಿರುದ್ಧಾಃ ದ್ರಷ್ಟವ್ಯಾಃ ||

(ಭಾಷ್ಯಾರ್ಥ)

ಪುರುಷನು, ಭೋಕ್ತನು, ಪ್ರಕೃತಿಸ್ಥನಾಗಿಯೇ - ಅವಿದ್ಯಾಕಲ್ಪಿತವಾದ ಕಾರ್ಯಕರಣಗಳ ರೂಪದಿಂದ ಪರಿಣಾಮವಾಗಿರುವ ಪ್ರಕೃತಿಯಲ್ಲಿದ್ದುಕೊಂಡೇ, ಪ್ರಕೃತಿಯೇ

1. ಈ ಎರಡು ಮಾತುಗಳು ಮ|| ಮೈ|| ಗಳಲ್ಲಿಲ್ಲ.
2. ‘ಪಣಿತಃ’ ಎಂದು ಅಚ್ಚಿನ ಪುಸ್ತಕಗಳಲ್ಲಿರುವದು ಹೆಚ್ಚು.
3. ಅಚ್ಚಿನ ಪುಸ್ತಕಗಳಲ್ಲಿರುವ ‘ಸಂಸಾರಸ್ಯ’ ಎಂಬ ಮಾತು ಇಲ್ಲಿ ಬೇಕಿಲ್ಲ.
4. ‘ಅಸ್ಯ ಪುರುಷಸ್ಯ ಜನ್ಮನಃ’ ಮ|| ಮೈ||
5. ‘ಸಚ್ಚ ಅಸಚ್ಚ ಸದಸತೀ ತಯೋರ್ಯೋನಯಃ’ ಮ|| ಮೈ||
6. ‘ಸದಸದ್ಯೋನಿಜನ್ಮಸು ಗುಣಸಜ್ಞಃ ಅಸ್ಯ ಸಂಸಾರಸ್ಯ ಕಾರಣಮ್ ಇತ್ಯರ್ಥಃ’ ಎಂದು ಹೆಚ್ಚಾಗಿ ಮ|| ಮೈ||.

ತಾನೆಂದು ಭಾವಿಸಿಕೊಂಡೇ ಎಂದರ್ಥ - (ಇರುವ)ನಲ್ಲ, ಆ ಕಾರಣದಿಂದ ಪ್ರಕೃತಿಜ ವಾಗಿರುವ, ಪ್ರಕೃತಿಯಿಂದಂಟಾಗಿರುವ ಸುಖದುಃಖಮೋಹಗಳ ಆಕಾರದಿಂದ ತೋರಿ ಕೊಳ್ಳುತ್ತಿರುವ ಗುಣಗಳನ್ನು 'ನಾನು ಸುಖಿಯು, ದುಃಖಿಯು, ಮೂಢನು' ಎಂದೀ ಪರಿಯಲ್ಲಿ ಭೋಗಿಸುತ್ತಿರುವನು, ಅರಿತುಕೊಳ್ಳುತ್ತಿರುವನು ಎಂದರ್ಥ.

ಅವಿದ್ಯೆಯೂ ಇದ್ದರೂ¹ ಸುಖದುಃಖಮೋಹಗಳೆಂಬ ಗುಣಗಳನ್ನು ಭೋಗಿಸುವಾಗ ಸಂಗವು, ತಾನೇ (ಅವು ಎಂಬ) ಭಾವವು, ಇರುವದಲ್ಲ, ಅದೇ ಜನ್ಮಕ್ಕೆ ಮುಖ್ಯಕಾರಣವು. "ಅವನು ಎಂಥ ಕಾಮವುಳ್ಳವನಾಗಿರುವನೋ ಅಂಥ ಕ್ರತುವುಳ್ಳವನಾಗಿರುವನು" (ಬೃ. ೪-೪-೫) ಮುಂತಾಗಿರುವ ಶ್ರುತಿಯು ಇದಕ್ಕೆ ಪ್ರಮಾಣವು. ಆ ಇದನ್ನೇ (ಭಗವಂತನು) ಹೇಳುತ್ತಾನೆ. ಗುಣಸಂಗವು, ಗುಣಗಳಲ್ಲಿ ಸಂಗವು ಈ ಭೋಕ್ತವಾದ ಪುರುಷನಿಗೆ ಸದಸದ್ಯೋನಿಜನ್ಮಗಳೆಂಬ ವಿಷಯದಲ್ಲಿ ಕಾರಣವು, ಹೇತು. (ಸದಸದ್ಯೋನಿಜನ್ಮಗಳು ಎಂಬಲ್ಲಿ) ಒಳ್ಳೆಯ ಮತ್ತು ಕೆಟ್ಟ ಯೋನಿಗಳು ಸದಸದ್ಯೋನಿಗಳು ; ಆ ಸದಸದ್ಯೋನಿಗಳಲ್ಲಿ ಹುಟ್ಟುಗಳು (ಆಗುವದೇ) ಸದಸದ್ಯೋನಿಜನ್ಮಗಳು, ಅಂಥ ಸದಸದ್ಯೋನಿಜನ್ಮಗಳೆಂಬ ವಿಷಯದಲ್ಲಿ ಗುಣಸಂಗವು ಕಾರಣವು. ಅಥವಾ ಸದಸದ್ಯೋನಿಜನ್ಮಗಳಲ್ಲಿ ಇವನು ಸಂಸಾರಮಾಡುವದಕ್ಕೆ ಕಾರಣವು ಗುಣಸಂಗವು - ಎಂದು ಸಂಸಾರವೆಂಬ ಮಾತನ್ನು ಅಧ್ಯಾಹಾರಮಾಡಿಕೊಂಡು (ಅರ್ಥಮಾಡಬೇಕು).² ಒಳ್ಳೆಯ ಯೋನಿಗಳೆಂದರೆ ದೇವತೆಗಳೇ ಮುಂತಾದ ಯೋನಿಗಳು ; ಕೆಟ್ಟ ಯೋನಿಗಳೆಂದರೆ ಪಶುಗಳೇ ಮುಂತಾದವುಗಳ ಯೋನಿಗಳು ; (ಶಬ್ದಾರ್ಥಕ್ಕೆ) ವಿರುದ್ಧವಲ್ಲದ ಸದಸದ್ಯೋನಿಗಳು (ಒಳ್ಳೆಯದೂ ಕೆಟ್ಟದ್ದೂ ಮಿಶ್ರವಾದ) ಮನುಷ್ಯಯೋನಿಗಳನ್ನೂ³ (ಯುಕ್ತಿ)ಸಾಮರ್ಥ್ಯದಿಂದ ಗ್ರಹಿಸಬೇಕು.

(ಭಾಷ್ಯ)

೮೧೪. ಏತತ್ ಉಕ್ತಂ ಭವತಿ - ಪ್ರಕೃತಿಸ್ಥತ್ವಾಖ್ಯಾ ಅವಿದ್ಯಾ, ಗುಣೇಷು ಚ

1. ಅವಿದ್ಯೆಗಿಂತ ಕಾಮವೇ ಮುಖ್ಯಪ್ರವರ್ತಕವು. ಸೂ. ಭಾ. ೨-೧-೩೬ (ಭಾ. ಭಾ. ೪೨೫), ಬೃ. ಭಾ. ೧-೪-೧೨ (ಭಾ. ಭಾ. ೧೯೪).

2. ಮ|| ಮೈ|| ಗಳಲ್ಲಿ ಹೆಚ್ಚಾಗಿರುವ ವಾಕ್ಯಕ್ಕೆ "ಸದಸದ್ಯೋನಿಜನ್ಮಗಳಲ್ಲಿರುವ ಗುಣಸಂಗವೇ ಇವನು ಸಂಸಾರದಲ್ಲಿ ತೋಳಲುವದಕ್ಕೆ ಕಾರಣವು" ಎಂದು ಅರ್ಥ. ಈ ವಾಕ್ಯವನ್ನು ಭಾಷ್ಯಕಾರರು ಬರೆದಿರಲಾರರೆಂದೇ ತೋರುತ್ತದೆ ; ಏಕೆಂದರೆ ಸಂಸಾರಪದಾಧ್ಯಾಹಾರದಿಂದಾದ ಅರ್ಥವಿಶೇಷವನ್ನು ಅವರೇ ಬೇರೊಂದು ರೀತಿಯಿಂದ ಮುಂದೆ ತಿಳಿಸಿರುತ್ತಾರೆ.

3. ಪಾಪದಿಂದ ನೀಚಯೋನಿಗಳೂ ಪುಣ್ಯದಿಂದ ಉತ್ತಮಯೋನಿಗಳೂ ಪಾಪಪುಣ್ಯಗಳ ಸಮವಾದ ಬೆರಕೆಯಿಂದ ಮನುಷ್ಯತ್ವವೂ ದೊರಕುವವೆಂದು ಸ್ಪಷ್ಟತಿಯಿದೆ. ಪ್ರಕೃತಿಪುರುಷ ವಿವೇಕವಿಲ್ಲದವರಿಗೇ ಈ ಎಲ್ಲಾ ಸಂಸಾರವೂ ಅವಿದ್ಯೆಯ ಫಲವಾಗಿ ಆಗುವದು ಎಂದರ್ಥ.

ಸಜ್ಜಃ ಕಾಮಃ ಸಂಸಾರಸ್ಯ ಕಾರಣಮ್ ಇತಿ | ತಚ್ಚ ಪರಿವರ್ಜನಾಯ ಉಚ್ಯತೇ | ಅಸ್ಯ
ಚ ನಿವೃತ್ತಿಕಾರಣಂ ಜ್ಞಾನಂ ಸವೈರಾಗ್ಯಸಂನ್ಯಾಸಂ¹ ಗೀತಾಶಾಸ್ತ್ರೇ ಪ್ರಸಿದ್ಧಮ್ ತಚ್ಚ
ಜ್ಞಾನಂ ಪುರಸ್ಕಾತ್ ಉಪನ್ಯಸ್ತಂ ಕ್ಷೇತ್ರಕ್ಷೇತ್ರಜ್ಞವಿಷಯಮ್ “ಯಜ್ಞಾತ್ಯಾಸ್ಮತ
ಮಶ್ನುತೇ” (೧೩-೧೨) ಇತಿ | ಉಕ್ತಂ ಚ ಅನ್ಯಾಪೋಹೇನ ಅತದ್ಧರ್ಮಾ
ಧ್ಯಾರೋಪೇಣ ಚ ||೨೧||

(ಭಾಷ್ಯಾರ್ಥ)

ಅಂತೂ (ಇಷ್ಟನ್ನು) ಹೇಳಿದಂತಾಯಿತು : ಪ್ರಕೃತಿಯಲ್ಲಿರುವದೆಂಬ
ಅವಿದ್ಯೆಯೂ ಗುಣಗಳಲ್ಲಿರುವ ಸಂಗವೆಂಬ ಕಾಮವೂ ಸಂಸಾರಕ್ಕೆ ಕಾರಣವು. ಈ
(ಕಾರಣವನ್ನು) ಬಿಡುವದಕ್ಕಾಗಿ ಹೇಳಿರುತ್ತದೆ. ಇದನ್ನು ತೊಲಗಿಸುವದಕ್ಕೆ ಕಾರಣವು
ವೈರಾಗ್ಯಸಂನ್ಯಾಸಗಳಿಂದೊಡಗೂಡಿದ² ಜ್ಞಾನವೆಂದೂ ಗೀತಾಶಾಸ್ತ್ರದಲ್ಲಿ ಪ್ರಸಿದ್ಧ
ವಾಗಿರುತ್ತದೆ. ಮತ್ತು ಕ್ಷೇತ್ರಕ್ಷೇತ್ರಜ್ಞರ ವಿಷಯವಾದ ಆ ಜ್ಞಾನವನ್ನು “ಅದನ್ನು
ಅರಿತುಕೊಂಡರೆ ಅಮೃತವನ್ನು ಹೊಂದುತ್ತಾನೆ” (೧೩-೧೨) ಎಂದು ಮೊದಲೇ
ಹೇಳಿರುತ್ತದೆ. ಮಿಕ್ಕದ್ದನ್ನು ಅಲ್ಲಗಳೆಯುವ ಮೂಲಕವೂ ಅದರದಲ್ಲದ ಧರ್ಮ
ಗಳನ್ನು ಆರೋಪಿಸುವದರ ಮೂಲಕವೂ ಹೇಳಿದ್ದಾಗಿದೆ.³

ಸಂಸಾರವನ್ನು ತೊಲಗಿಸುವ ಜ್ಞಾನ

(ಭಾಷ್ಯ)

೮೧೫. ತಸ್ಯೈವ ಪುನಃ ಸಾಕ್ಷಾತ್ ನಿರ್ದೇಶಃ ಕ್ರಿಯತೇ -

(ಭಾಷ್ಯಾರ್ಥ)

ಅದನ್ನೇ (ಈಗ) ಮತ್ತೆ ನೇರಾಗಿ ತಿಳಿಸಲಾಗುತ್ತದೆ :-

ಉಪದ್ರಷ್ಟ್ಯಾನುಮನ್ತಾ ಚ ಭರ್ತಾ ಭೋಕ್ತಾ ಮಹೇಶ್ವರಃ |

ಪರಮಾತ್ಮೇತಿ ಚಾಪ್ಯುಕ್ತೋ ದೇಹೇಽಸ್ಮಿನ್ ಪುರುಷಃ ಪರಃ ||೨೧||

1. ‘ಜ್ಞಾನವೈರಾಗ್ಯೇ ಸಸಂನ್ಯಾಸೇ’ ಅ|| ವಾ|| ಗು|| ; ‘ಜ್ಞಾನಂ ವೈರಾಗ್ಯೇ ಸಸಂನ್ಯಾಸಮ್’
ನಿ|| ; ‘ಜ್ಞಾನಂ ಸವೈರಾಗ್ಯಸಂನ್ಯಾಸೇ’ ಮ|| - ಎಂಬ ಪಾಠಗಳನ್ನು ಟೀಕೆಗೆ ಅನುಸಾರವಾಗಿ
ತಿದ್ದಿಕೊಂಡಿದೆ.

2. ವೈರಾಗ್ಯದಿಂದ ಸರ್ವಕರ್ಮಸಂನ್ಯಾಸವನ್ನು ಮಾಡಿ ಪಡೆದುಕೊಂಡ.

3. ೧೩-೧೩, ೧೪ ಈ ಶ್ಲೋಕಗಳಲ್ಲಿ.

೨೨. ಈ ದೇಹದಲ್ಲಿರುವ ಪರಪುರುಷನು ಉಪದ್ರಷ್ಟನು, ಅನುಮಂತನು, ಭರ್ತನು, ಭೋಕ್ತನು, ಮಹೇಶ್ವರನು, ಮತ್ತು ಪರ ಮಾತೃನು - ಎಂದು ಉಕ್ತನಾಗಿರುತ್ತಾನೆ.

(ಭಾಷ್ಯ)

೮೧೬. ಉಪದ್ರಷ್ಟಾ ಸಮೀಪಸ್ಥಃ ಸನ್ ದ್ರಷ್ಟಾ ಸ್ವಯಮ್ ಅವ್ಯಾಪೃತಃ | ಯಥಾ ಋತ್ವಿಗ್ಯಜಮಾನೇಷು ಯಜ್ಞಕರ್ಮವ್ಯಾಪೃತೇಷು ತಟಸ್ಥಃ ಅನ್ಯಃ ಅವ್ಯಾಪೃತಃ ಯಜ್ಞವಿದ್ಯಾಕುಶಲಃ ಋತ್ವಿಗ್ಯಜಮಾನವ್ಯಾಪಾರಗುಣದೋಷಾಣಾಮ್ ಈಕ್ಷಿತಾ, ತದ್ಧತ್ ಕಾರ್ಯಕರಣವ್ಯಾಪಾರೇಷು ಅವ್ಯಾಪೃತಃ ಅನ್ಯಃ ತದ್ವಿಲಕ್ಷಣಃ¹ ತೇಷಾಂ ಕಾರ್ಯಕರಣಾನಾಂ ಸವ್ಯಾಪಾರಾಣಾಂ ಸಾಮೀಪ್ಯೇನ ದ್ರಷ್ಟಾ ಉಪದ್ರಷ್ಟಾ | ಅಥವಾ ದೇಹಚಕ್ಷುರ್ಮನೋಬುದ್ಧಾತ್ಮಾನಃ ದ್ರಷ್ಟಾರಃ | ತೇಷಾಂ ಬಾಹ್ಯೋ ದ್ರಷ್ಟಾ ದೇಹಃ | ತತ ಆರಭ್ಯ ಅನ್ತರತಮಶ್ಚ ಪ್ರತ್ಯಕ್ ಸಮೀಪೇ ಆತ್ಮಾ ದ್ರಷ್ಟಾ | ಯತಃ ಪರಃ ಅನ್ತರತಮಃ² ನಾಸ್ತಿ ದ್ರಷ್ಟಾ ಸಃ ಅತಿಶಯಸಾಮೀಪ್ಯೇನ ದ್ರಷ್ಟೃತ್ವಾತ್ ಉಪದ್ರಷ್ಟಾ ಸ್ಯಾತ್ | ಯಜ್ಞೋಪದ್ರಷ್ಟೃವದ್ ವಾ ಸರ್ವವಿಷಯೀಕರಣಾತ್ ಉಪದ್ರಷ್ಟಾ | ಅನುಮನ್ನಾ ಚ - ಅನುಮೋದನಮ್ ಅನುಮನನಂ ಕುರ್ವತ್ಸು ತತ್ಪ್ರಿಯಾಸು ಪರಿತೋಷಃ, ತತ್ಕರ್ತಾ ಅನುಮನ್ನಾ ಚ | ಅಥವಾ ಅನುಮನ್ನಾ ಕಾರ್ಯಕರಣಪ್ರವೃತ್ತಿಷು ಸ್ವಯಮ್ ಅಪ್ರವೃತ್ತೋಽಪಿ ಪ್ರವೃತ್ತ ಇವ ತದನುಕೂಲೋ ವಿಭಾವ್ಯತೇ ತೇನ ಅನುಮನ್ನಾ | ಅಥವಾ ಪ್ರವೃತ್ತಾನ್ ಸ್ವವ್ಯಾಪಾರೇಷು ತತ್ಸಾಕ್ಷಿಭೂತಃ ಕದಾಚಿದಪಿ ನ ನಿವಾರಯತಿ ಇತಿ ಅನುಮನ್ನಾ | ಭರ್ತಾ ಭರಣಂ ನಾಮ ದೇಹೇನ್ದ್ರಿಯಮನೋಬುದ್ಧೀನಾಂ ಸಂಹತಾನಾಂ ಚೈತನ್ಯಾತ್ಮಪಾರಾರ್ಥ್ಯೇನ³ ನಿಮಿತ್ತಭೂತೇನ ಚೈತನ್ಯಾಭಾಸಾನಾಂ ಯತ್ ಸ್ವರೂಪಧಾರಣಂ ತತ್ ಚೈತನ್ಯಾತ್ಮ ಕೃತಮೇವ ಇತಿ ಭರ್ತಾ ಆತ್ಮಾ ಉಚ್ಯತೇ⁴ | ಭೋಕ್ತಾ ಅಗ್ನುಷ್ಟವತ್ ನಿತ್ಯಚೈತನ್ಯ ಸ್ವರೂಪೇಣ ಬುದ್ಧೇಃ ಸುಖದುಃಖಮೋಹಾತ್ಮಕಾಃ ಪ್ರತ್ಯಯಾಃ ಸರ್ವವಿಷಯವಿಷಯಾಃ ಚೈತನ್ಯಾತ್ಮಗ್ರಸ್ತಾ ಇವ ಜಾಯಮಾನಾ ವಿಭಕ್ತಾ ವಿಭಾವ್ಯಂತೇ ಇತಿ ಭೋಕ್ತಾ ಆತ್ಮಾ ಉಚ್ಯತೇ | ಮಹೇಶ್ವರಃ | ಸರ್ವಾತ್ಮತ್ವಾತ್ ಸ್ವತನ್ತ್ರತ್ವಾಚ್ಚ ಮಹಾನ್ ಈಶ್ವರಶ್ಚ⁵

1. 'ಅನ್ಯೋ ವಿಲಕ್ಷಣಃ' ನಿ|| ವಾ||

2. 'ಅನ್ತರಃ' ಎಂದಿಷ್ಟೇ ನಿ||

3. 'ಚೈತನ್ಯಾತ್ಮನಾ ಪಾರಮಾರ್ಥ್ಯೇನ' ಮ|| ಗು||

4. 'ಇತ್ಯುಚ್ಯತೇ' ಮ|| ಗು|| ವಾ||

5. 'ಮಹಾಂಶ್ಚ ಅಸೌ ಈಶ್ವರಶ್ಚ ಇತಿ' ಮ|| ಮೈ|| ಗು||

ಇತಿ ಮಹೇಶ್ವರಃ | ಪರಮಾತ್ಮಾ | ದೇಹಾದೀನಾಂ ಬುದ್ಧ್ಯಂತಾನಾಂ¹ ಪ್ರತ್ಯಗಾತ್ಮತ್ವೇನ ಕಲ್ಪಿತಾನಾಮ್ ಅವಿದ್ಯಯಾ ಪರಮಃ ಉಪದ್ರಷ್ಟೃತ್ವಾದಿಲಕ್ಷಣಃ ಆತ್ಮಾ ಇತಿ ಪರಮಾತ್ಮಾ | ಸಃ ಅತಃ² ಪರಮಾತ್ಮಾ ಇತ್ಯನೇನ ಶಬ್ದೇನ ಚಾಪಿ ಉಕ್ತಃ ಕಥಿತಃ ಶ್ರುತೌ | ಕ್ವಾಸೌ ? ಅಸ್ಮಿನ್ ದೇಹೇ³ ಪುರುಷಃ ಪರಃ ಅವ್ಯಕ್ತಾತ್ | “ಉತ್ತಮಃ ಪುರುಷಸ್ವನ್ಯಃ ಪರಮಾತ್ಮೇತ್ಯುದಾಹೃತಃ” (೧೫-೧೨) ಇತಿ ಯಃ ವಕ್ತೃಮಾಣಃ, “ಕ್ಷೇತ್ರಜ್ಞಂ ಚಾಪಿ ಮಾಂ ವಿದ್ಧಿ” (೧೩-೨) ಇತಿ ಉಪನ್ಯಸ್ತಃ, ವ್ಯಾಖ್ಯಾಯ ಉಪಸಂಹೃತಶ್ಚ ||೨೨||

(ಭಾಷ್ಯಾರ್ಥ)

ಉಪದ್ರಷ್ಟನು : ತಾನು ಯಾವ ಕೆಲಸವನ್ನೂ ಮಾಡದೆ ಹತ್ತಿರದಲ್ಲಿ ದ್ದುಕೊಂಡು ನೋಡುತ್ತಿರುವವನು. ಹೇಗೆ ಋತ್ವಿಜರೂ⁴ ಯಜಮಾನನೂ ಯಜ್ಞಕರ್ಮದಲ್ಲಿ ತೊಡಗಿರುವಲ್ಲಿ ಯಜ್ಞವಿದ್ಯೆಯಲ್ಲಿ ನಿಪುಣನಾದ ಮತ್ತೊಬ್ಬನು ಹೊರಚ್ಚಾಗಿದ್ದು (ತಾನು ಕರ್ಮದಲ್ಲಿ) ತೊಡಗದೆ ಋತ್ವಿಜರ ಮತ್ತು ಯಜಮಾನನ ಕರ್ಮಗಳ ಗುಣದೋಷಗಳನ್ನು ನೋಡುತ್ತಿರುವನೋ ಅದರಂತೆ ಕಾರ್ಯಕರಣಗಳ ವ್ಯಾಪಾರಗಳಲ್ಲಿ ತೊಡಗದೆ ಇರುವ ಅವುಗಳಿಗಿಂತ ಬೇರೆಯ ಸ್ವಭಾವದವನಾದ ಮತ್ತೊಬ್ಬನಾಗಿ ಆ ಕೆಲಸಮಾಡುತ್ತಿರುವ ಕಾರ್ಯಕರಣಗಳನ್ನು ಹತ್ತಿರವಿದ್ದು ನೋಡುವವನಾದ್ದರಿಂದ ಉಪದ್ರಷ್ಟನು.⁵ ಅಥವಾ ದೇಹ, ಚಕ್ಷುರಿದ್ರಿಯ, ಮನಸ್ಸು, ಬುದ್ಧಿ - ಎಂಬ ಆತ್ಮರು⁶ ದ್ರಷ್ಟಾರಾಗಿರುತ್ತಾರೆ ; ಅವರಲ್ಲಿ ಹೊರಗಿನ ದ್ರಷ್ಟನು ದೇಹವು⁷ ; ಅಲ್ಲಿಂದ ಮೊದಲಾಗಿ (ಒಳಗೊಳಗೆ ಇರುವವರಲ್ಲಿ) ತೀರ ಒಳಗೆ ಇರುವವನಾದ್ದರಿಂದ ಪ್ರತ್ಯಗಾತ್ಮನು ಹತ್ತಿರ ನೋಡುವವನು ; ಯಾವನಿಗಿಂತ ಬೇರೆ ಇನ್ನೂ ಒಳಗೆ ಇರುವ

1. 'ದೇಹಾದೀನಾಮವ್ಯಕ್ತಾಂತಾನಾಂ' ಮ|| ಮೈ|| ಗು||

2. 'ಅನ್ತಃ' ನಿ|| ಗು||

3. 'ದೇಹೇ ಅಸ್ಮಿನ್' ಎಂದು ಮ|| ದಲ್ಲಿ ಮಾತ್ರ ಇದೆ ; ಅದು ಮೂಲದ ಅನುಪೂರ್ವಿಯನ್ನು ಅನುಸರಿಸಿದೆಯಾದ್ದರಿಂದ ಭಾಷ್ಯಾನುಗುಣವೆಂದೂ ಎಣಿಸಬಹುದು.

4. ಯಾಗಮಾಡುವವನು ಯಜಮಾನನು ; ಯಜ್ಞದಲ್ಲಿ ಸಹಾಯಮಾಡುವದಕ್ಕಿಂದು ಅವನು ಆರಿಸಿಕೊಂಡಿರುವ ಬ್ರಾಹ್ಮಣರು ಋತ್ವಿಜರು.

5. ಕಾರ್ಯಕರಣಗಳಲ್ಲಿ ಸೇರದೆ ಅವುಗಳನ್ನು ನೋಡುತ್ತಿರುವ ಸಾಕ್ಷಿ.

6. ಬುದ್ಧಿ, ಆತ್ಮರು - ಎಂದೂ ಕನ್ನಡಿಸಬಹುದು ; ಆಗ ಆತ್ಮರು ಎಂದರೆ ಪ್ರಮಾತೃಗಳು ಎಂದರೆ ಇವರನ್ನು ಆತ್ಮರು ಎಂದು ಕಲ್ಪಿಸುವರಾದ್ದರಿಂದ ದೇಹಾದಿಗಳನ್ನು ಆತ್ಮರೆಂದಿದೆ ಎಂದು ಮೊದಲನೆಯ ವ್ಯಾಖ್ಯಾನವನ್ನು ಹೊಂದಿಸಬೇಕು.

7. ಚೈತನ್ಯವನ್ನು ಪಯೋಗಿಸಿಕೊಂಡು ದೇಹಾದಿಗಳು ದ್ರಷ್ಟೃವೆನಿಸಿರುತ್ತವೆ.

ದ್ರಷ್ಟನು ಇಲ್ಲವೋ ಆ (ಪ್ರತ್ಯಗಾತ್ಮನು) ಬಹಳ ಹತ್ತಿರವಿದ್ದು ನೋಡುವವನಾದ್ದರಿಂದ ಉಪದ್ರಷ್ಟನೆನಿಸುವನು.¹ ಅಥವಾ ಯಜ್ಞದಲ್ಲಿರುವ ಉಪದ್ರಷ್ಟನಂತೆ ಎಲ್ಲವನ್ನೂ ವಿಷಯೀಕರಿಸಿರುವದರಿಂದ ಉಪದ್ರಷ್ಟನು (ಎಂದಾದರೂ ಅರ್ಥವನ್ನು ಮಾಡಬಹುದು).²

ಮತ್ತು ಅನುಮಂತನು : ಅನುಮೋದನವೆಂದರೆ ಒಪ್ಪಿಗೆ ; (ಯಾರಾದರೂ) ಕೆಲಸಮಾಡುತ್ತಿರುವಲ್ಲಿ ಅವರ ಕೆಲಸಗಳಿಂದ ತೃಪ್ತಿಹೊಂದುತ್ತಿರುವದು. ಅದನ್ನು ಮಾಡುತ್ತಿರುವದರಿಂದ ಅನುಮಂತನು. ಅಥವಾ ಕಾರ್ಯಕರಣಗಳ ಪ್ರವೃತ್ತಿಗಳಲ್ಲಿ ತಾನು ತೊಡಗದೆ ಇದ್ದರೂ ತೊಡಗಿರುವವನಂತೆ ಅವಕ್ಕೆ ಅನುಕೂಲನಾಗಿ ಕಂಡು ಬರುವನಾದ್ದರಿಂದ ಅನುಮಂತನು. ಅಥವಾ (ತಮ್ಮ) ತಮ್ಮ ವ್ಯಾಪಾರಗಳಲ್ಲಿ ತೊಡಗಿರುವ ಅವುಗಳಿಗೆ ಸಾಕ್ಷಿಯಾಗಿ (ನೋಡುತ್ತಿರುವನೇ ಹೊರತು) ಯಾವಾಗಲೂ ತಡೆಯುವದಿಲ್ಲವಾದ್ದರಿಂದ ಅನುಮಂತನು³ (ಎಂದಾದರೂ ಅರ್ಥವನ್ನು ಮಾಡಬಹುದು.)

ಭರ್ತನು : ಭರಣವೆಂದರೆ⁴ ಚೈತನ್ಯಾತ್ಮನೆಂಬ ಮತ್ತೊಬ್ಬನಿಗಾಗಿ ಒಟ್ಟುಗೂಡಿ ಚೈತನ್ಯದಂತೆ ತೋರುತ್ತಿರುವ ದೇಹ, ಇಂದ್ರಿಯಗಳು, ಮನಸ್ಸು, ಬುದ್ಧಿ - ಇವುಗಳು ತಮ್ಮ ಸ್ವರೂಪವನ್ನು ಧರಿಸಿರುವದಿದೆಯಲ್ಲ, ಅದು. ಅದು ಚೈತನ್ಯಾತ್ಮನಿಂದಲೇ ಆಗಿರುತ್ತದೆಯಾದ್ದರಿಂದ ಆತ್ಮನು ಭರ್ತನೆನಿಸುವನು.

ಭೋಕ್ತನು : ಚೈತನ್ಯಾತ್ಮನಿಂದ ವ್ಯಾಪ್ತವಾಗಿರುವಂತೆ (ತೋರಿಕೊಂಡೇ) ಹುಟ್ಟಿ ಸರ್ವವಿಷಯಗಳನ್ನೂ ವಿಷಯಮಾಡಿಕೊಳ್ಳುವ, ಸುಖದುಃಖಮೋಹರೂಪವಾದ ಬುದ್ಧಿಪ್ರತ್ಯಯಗಳು, ಬೆಂಕಿಯ ಬಿಸಿಯಂತೆ (ಸ್ವಾಭಾವಿಕವಾದ) ನಿತ್ಯಚೈತನ್ಯ

1. ಉಪದ್ರಷ್ಟ - ಎಂಬಲ್ಲಿ ಉಪ ಎಂದರೆ ಎಲ್ಲದಕ್ಕೂ ಹತ್ತಿರವಿರುವ ಎಂಬರ್ಥವನ್ನು ಸ್ವೀಕರಿಸಬೇಕು.

2. ಮೊದಲು ಯಜ್ಞದ ಉಪದ್ರಷ್ಟವನ್ನು ದೃಷ್ಟಾಂತವಾಗಿ ಕೊಟ್ಟಿದ್ದರಲ್ಲಿ ಆತ್ಮನು ನಿರ್ವ್ಯಾಪಾರನೆಂಬುದನ್ನು ಮುಖ್ಯವಾಗಿ ಹಿಡಿದಿದೆ ; ಇಲ್ಲಿ ಆತ್ಮನಿಗೆ ಎಲ್ಲವೂ ವಿಷಯವೆಂಬುದನ್ನು ಹಿಡಿದಿದೆ.

3. ಆತ್ಮನು ಕರಣವ್ಯಾಪಾರಗಳಿಗೆಲ್ಲ ಸಾಕ್ಷಿಯು, ಅವನ ಸನ್ನಿಧಿಯಿಂದಲೇ ಕರಣಗಳು ತಮ್ಮತಮ್ಮ ವ್ಯಾಪಾರವನ್ನು ಮಾಡುತ್ತಿರುವವು, ಆದರೆ ಅವನು ಯಾವ ಕಾರ್ಯದಲ್ಲಿಯೂ ತೊಡಗುವದಿಲ್ಲ - ಎಂಬ ಅರ್ಥವು ಮೊದಲನೆಯ ಎರಡು ವಿಶೇಷಣಗಳಿಂದ ಏರ್ಪಡುತ್ತದೆ.

4. "ಭರಣಂ ನಾಮ" ಎಂಬದರ ಅನುವಾದವಿದು. ಇದು ಇಲ್ಲದಿದ್ದರೆ ಒಳ್ಳೆಯದು, ಅಥವಾ 'ಸ್ವರೂಪಧಾರಣಂ ತತ್ | ತತ್' ಎಂದಾದರೂ ಇರಬೇಕು.

ಸ್ವರೂಪದಿಂದ ಬೇರೆಬೇರೆಯಾಗಿ (ಇವನಿಂದ) ಅರಿಯಲ್ಪಡುತ್ತವೆಯಾದ್ದರಿಂದ ಆತ್ಮನು ಭೋಕ್ತನೆನಿಸಿರುವನು.¹

ಮಹೇಶ್ವರನು : ಎಲ್ಲಕ್ಕೂ ಆತ್ಮನಾಗಿರುವದರಿಂದಲೂ ಸ್ವತಂತ್ರನಾಗಿರುವದರಿಂದಲೂ ಇವನು ದೊಡ್ಡವನಾದ ಈಶ್ವರನು ; ಆದ್ದರಿಂದ ಮಹೇಶ್ವರನು.

ಪರಮಾತ್ಮನು : ತಪ್ಪುತಿಳಿವಳಿಕೆಯಿಂದ ಒಳಗಿನ ಆತ್ಮನೆಂದು ಕಲ್ಪಿತವಾಗಿರುವದೇಹದಿಂದ ಹಿಡಿದು ಬುದ್ಧಿಯವರೆಗಿನ² (ಆತ್ಮಾಭಾಸಗಳಿಗಿಂತಲೂ) ಈ ಉಪದ್ರಷ್ಟನೇ ಮುಂತಾದ ರೂಪದಲ್ಲಿರುವ ಆತ್ಮನು ಹೆಚ್ಚಿನವನು ; ಆದ್ದರಿಂದ ಇವನು ಪರಮಾತ್ಮನು, ಆದ್ದರಿಂದ ಪರಮಾತ್ಮ ಎಂಬೀ ಹೆಸರಿನಿಂದಲೂ ಶ್ರುತಿಯಲ್ಲಿ ಉಕ್ತನಾಗಿರುತ್ತಾನೆ, ಕರೆಯಲ್ಪಟ್ಟಿರುತ್ತಾನೆ.

ಇವನು ಎಲ್ಲಿರುತ್ತಾನೆ ? ಎಂದರೆ ಈ ದೇಹದಲ್ಲಿ, ಪರಪುರುಷನು ಅವ್ಯಕ್ತಕ್ಕಿಂತಲೂ (ಆಚೆ ಇರುವ ಪುರುಷನು). “ಪರಮಾತ್ಮನೆಂದು ಹೇಳುವ ಉತ್ತಮ ಪುರುಷನು ಬೇರೆ”³ (೧೫-೧೭) ಎಂದು ಮುಂದೆ ಹೇಳಲ್ಪಡುವವನು ; ಮತ್ತು “ಕ್ಷೇತ್ರಜ್ಞನೂ ನಾನೆಂದು ತಿಳಿ”⁴ (೧೩-೨) ಎಂದು ಉಪಕ್ರಮದಲ್ಲಿ ಹೇಳಿ, ವಿವರಿಸಿ, ಉಪಸಂಹಾರಮಾಡಿದೆಯಲ್ಲ, (ಅವನು).

ಆತ್ಮಜ್ಞಾನದ ಫಲ

ಯ ಏವಂ ವೇತ್ತಿ ಪುರುಷಂ ಪ್ರಕೃತಿಂ ಚ ಗುಣೈಃ ಸಹ |

ಸರ್ವಥಾ ವರ್ತಮಾನೋಽಪಿ ನ ಸ ಭೂಯೋಽಭಿಜಾಯತೇ ||೨೩||

೨೩. ಯಾವನು ಹೀಗೆ ಪುರುಷನನ್ನೂ ಗುಣಗಳೊಡನೆ ಪ್ರಕೃತಿಯನ್ನೂ ಅರಿತುಕೊಳ್ಳುವನೋ ಅವನು ಹೇಗೆ ಇದ್ದರೂ ಮತ್ತೆ ಹುಟ್ಟುವದಿಲ್ಲ.

1. ಆತ್ಮನು ತಾನು ಇದ್ದಂತೆ ಇದ್ದರೂ ಪ್ರತ್ಯಯಗಳು ಚೈತನ್ಯಗ್ರಸ್ತವಾಗಿರುವಂತೆ ತೋರಿಕೊಂಡೇ ಹುಟ್ಟುತ್ತಿರುವದರಿಂದ ಆತ್ಮನಲ್ಲಿ ಭೋಕ್ತತ್ವವು ಕಲ್ಪಿತವಾಗಿದೆ.

2. 'ಅವ್ಯಕ್ತಾನ್ತಾನಾಮ್' ಎಂಬ ಪಾಠಕ್ಕೆ ಅವ್ಯಕ್ತದವರೆಗಿನ ಎಂದು ಅನುವಾದ. ಆ ಪಾಠಕ್ಕೆ ಆಧಾರವನ್ನು ೧೮-೫೦ ರ ಭಾಷ್ಯದಲ್ಲಿ ಕಾಣಬಹುದು.

3. ಇದು ಅವ್ಯಕ್ತಕ್ಕಿಂತಲೂ ಆತ್ಮನು ವಿಲಕ್ಷಣನು ಎಂಬುದಕ್ಕೆ ಆಧಾರ ; ಮುಂ. ಭಾ. ೨-೧-೨ (ಭಾ. ಭಾ. ೫೫) ನ್ನು ನೋಡಿ.

4. ಇದು ಶರೀರದಲ್ಲಿರುತ್ತಾನೆಂಬುದಕ್ಕೆ ಆಧಾರ ; ಪ್ರ. ಚಾ ೬-೨. (ಭಾ. ಭಾ. ೯೬, ೯೭)ನ್ನು ನೋಡಿ.

(ಭಾಷ್ಯ)

೮೧೭. ತಮ್ ಏತಂ ಯಥೋಕ್ತಲಕ್ಷಣಮ್ ಆತ್ಮಾನಮ್ ಯಃ ಏವಂ ಯಥೋಕ್ತಪ್ರಕಾರೇಣ ವೇತ್ತಿ ಪುರುಷಂ ಸಾಕ್ಷಾತ್ ಅಹಮ್ ಇತಿ¹ | ಪ್ರಕೃತಿಂ ಚ ಯಥೋಕ್ತಮ್ ಅವಿದ್ಯಾಲಕ್ಷಣಾಂ ಗುಣೈಃ ಸ್ವವಿಕಾರೈಃ ಸಹ ನಿವರ್ತಿತಾಮ್ ಅಭಾವಮಾಪಾದಿತಾಂ ವಿದ್ಯಯಾ, ಸರ್ವಥಾ ಸರ್ವಪ್ರಕಾರೇಣ ವರ್ತಮಾನೋಽಪಿ ಸಃ ಭೂಯಃ ಪುನಃ ಪತಿತೇ ಅಸ್ಮಿನ್ ವಿದ್ವಚ್ಚರೀರೇ ದೇಹಾಂತರಾಯ ನ ಅಭಿ ಜಾಯತೇ ನ ಉತ್ಪದ್ಯತೇ ದೇಹಾಂತರಂ ನ ಗೃಹ್ಲಾತಿ ಇತ್ಯರ್ಥಃ | ಅಪಿಶಬ್ದಾತ್² ಕಿಮು ವಕ್ತವ್ಯಂ ಸ್ವವೃತ್ತಸ್ಥಃ ನ ಜಾಯತೇ (ಇತಿ) ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಈ ಮೇಲೆ ಹೇಳಿದ ಸ್ವರೂಪದ ಆತ್ಮನನ್ನು, ಯಾವನು ಹೀಗೆ ಮೇಲೆ ಹೇಳಿದ ಪ್ರಕಾರದಿಂದ (ಈ) ಪುರುಷನನ್ನು ನೇರಾಗಿ 'ನಾನು' ಎಂದು ಅರಿತು ಕೊಳ್ಳುವನೋ, ಮತ್ತು ಮೇಲೆ ಹೇಳಿರುವ ಅವಿದ್ಯಾಕಲ್ಪಿತವಾದ ಪ್ರಕೃತಿಯನ್ನೂ ತನ್ನ ವಿಕಾರವಾದ ಗುಣಗಳೊಡನೆ, ತೊಲಗಿಸಿಕೊಂಡು, ವಿದ್ಯೆಯಿಂದ ಇಲ್ಲವಾಗಿಸಿಕೊಂಡು (ಅರಿತುಕೊಳ್ಳುವನೋ), ಅವನು ಹೇಗೆ ಯಾವ ಪ್ರಕಾರದಿಂದ ಇದ್ದರೂ, ಮತ್ತೆ ಇನ್ನೊಮ್ಮೆ ಈ ಜ್ಞಾನಿ ಶರೀರವು ಬಿದ್ದು ಹೋದ ಬಳಿಕ ಮತ್ತೊಂದು ದೇಹವನ್ನು (ಕೈಕೊಳ್ಳುವದಕ್ಕೆ) ಹುಟ್ಟುವದಿಲ್ಲ ಉಂಟಾಗುವದಿಲ್ಲ ; ಮತ್ತೊಂದು ದೇಹವನ್ನು ತೆಗೆದುಕೊಳ್ಳುವದಿಲ್ಲ ಎಂದರ್ಥ. (ಇಲ್ಲಿ) ಅಪಿ ಎಂಬ ಶಬ್ದವಿರುವದರಿಂದ ತನ್ನ ಧರ್ಮದಲ್ಲಿಯೇ ಇದ್ದುಕೊಂಡಿರುವವನು ಹುಟ್ಟುವದಿಲ್ಲವೆಂದು ಹೇಳುವದೇನಿದೆ ? - ಎಂದು ಅಭಿಪ್ರಾಯ.

ಜ್ಞಾನಿಗೆ ಜನ್ಮಾಂತರವಿಲ್ಲವೆಂಬುದಕ್ಕೆ ಯುಕ್ತಿ

(ಭಾಷ್ಯ)

೮೧೮. ನನು ಯದ್ಯಪಿ ಜ್ಞಾನೋತ್ಪತ್ತಿನಂತರಂ ಪುನರ್ಜನ್ಮಭಾವಃ ಉಕ್ತಃ ; ತಥಾಪಿ ಪ್ರಾಕ್ ಜ್ಞಾನೋತ್ಪತ್ತೇಃ ಕೃತಾನಾಂ ಕರ್ಮಣಾಮ್ ಉತ್ತರ-

1. "ಅಯಮ್ ಅಹಮಸ್ಮಿ ಇತಿ" ಮ|| ಮೈ|| ಗು|| ; "ಅಯಮ್ ಅಹಮ್ ಇತಿ" ನಿ||

2. ಈ ವಾಕ್ಯವು ಮ|| ದಲ್ಲಿ ಅಪಿಶಬ್ದಾತ್ " ಕಿಮು ವಕ್ತವ್ಯಂ ವಿಹಿತೇನ ಮಾರ್ಗೇಣ ವಿದ್ಯಮಾನಃ ಮುಕ್ತಿಂ ಯಾಸ್ಯತೀತಿ" ಎಂದು 'ವರ್ತಮಾನೋಽಪಿ' ಆದ ಬಳಿಕ ಇದೆ. ಆಮೇಲೆ "ನ ಸ ಭೂಯಃ" ಎಂದು ಮುಂತಾದ ವಾಕ್ಯವಿದೆ.

ಕಾಲಭಾವಿನಾಂ ಚ, ಯಾನಿ ಚ ಅತಿಕ್ರಾಂತಾನೇಕಜನ್ಮಕೃತಾನಿ ತೇಷಾಂ ಚ ಫಲಮ್
ಅದತ್ವಾ ನಾಶೋ ನ ಯುಕ್ತಃ ಇತಿ ಸ್ಯುಃ ತ್ರೀಣಿ ಜನ್ಮಾನಿ | ಕೃತವಿಪ್ರಣಾಶೋ ಹಿ ನ
ಯುಕ್ತ ಇತಿ | ಯಥಾ ಫಲೇ ಪ್ರವೃತ್ತಾನಾಮ್ ಆರಬ್ಧಜನ್ಮನಾಂ ಕರ್ಮಣಾಮ್ | ನ
ಚ ಕರ್ಮಣಾಂ ವಿಶೇಷಃ ಅವಗಮ್ಯತೇ | ತಸ್ಮಾತ್ ತ್ರಿಪ್ರಕಾರಾಣ್ಯಪಿ ಕರ್ಮಾಣಿ
ತ್ರೀಣಿ ಜನ್ಮಾನಿ ಆರಭೇರನ್ ; ಸಂಹತಾನಿ ವಾ ಸರ್ವಾಣಿ ಏಕಂ ಜನ್ಮ ಆರಭೇರನ್ |
ಅನ್ಯಥಾ ಕೃತವಿಪ್ರಣಾಶೇ¹ ಸತಿ ಸರ್ವತ್ರ ಅನಾಶ್ವಾಸಪ್ರಸಜ್ಞಃ, ಶಾಸ್ತ್ರಾನರ್ಥಕ್ಕಂ ಚ
ಸ್ಯಾತ್, ಇತ್ಯತಃ ಇದಮ್ ಅಯುಕ್ತಮುಕ್ತಮ್ ನ ಸ ಭೂಯೋಽಭಿಜಾಯತೇ
ಇತಿ² ||

(ಭಾಷ್ಯಾರ್ಥ)

(ಆಕ್ಷೇಪ) :- ಜ್ಞಾನವುಂಟಾದಮೇಲೆ ಮತ್ತೆ ಜನ್ಮವಿಲ್ಲವೆಂದು (ಇಲ್ಲಿ)
ಹೇಳಿದೆಯಾದರೂ ಜ್ಞಾನವುಂಟಾಗುವದಕ್ಕೆ ಮೊದಲು ಮಾಡಿದ ಕರ್ಮಗಳು,
ಆಮೇಲೆ ಮಾಡುವ (ಕರ್ಮಗಳು), ಮತ್ತು (ಹಿಂದೆ) ಕಳೆದುಹೋಗಿರುವ ಅನೇಕ
ಜನ್ಮಗಳಲ್ಲಿ ಮಾಡಿದ್ದನಲ್ಲ, ಅವುಗಳು - (ಇವೆಲ್ಲ) ಫಲವನ್ನು ಕೊಡದೆ
ನಾಶವಾಗುವದೆಂಬುದು ಯುಕ್ತವಲ್ಲ. ಆದ್ದರಿಂದ (ಇನ್ನೂ) ಮೂರು ಜನ್ಮಗಳು
ಆಗಬೇಕು. ಏಕೆಂದರೆ - ಫಲವನ್ನು (ಕೊಡುವದಕ್ಕೆ) ಪ್ರಾರಂಭಿಸಿರುವ, ಈ
ಜನ್ಮವನ್ನು ಕೊಟ್ಟಿರುವ, ಕರ್ಮಗಳು (ನಾಶವಾಗುವದೆಂಬುದು) ಹೇಗೆ (ಸರಿ
ಯಲ್ಲವೋ - ಹಾಗೆಯೇ ಮೇಲೆ ಹೇಳಿದಂತೆ) ಮಾಡಿರುವ (ಕರ್ಮಗಳು)
ನಾಶವಾಗುವದೆಂಬುದು ಸರಿಯಲ್ಲ. ಕರ್ಮಗಳಲ್ಲಿ (ಯಾವದೊಂದು) ವಿಶೇಷವೂ
(ಇರುವದು) ತಿಳಿಯಬರುವದಿಲ್ಲ.³ ಆದ್ದರಿಂದ (ಈ) ಮೂರು ಬಗೆಯ ಕರ್ಮ
ಗಳೂ ಮೂರು ಜನ್ಮಗಳನ್ನು ಉಂಟುಮಾಡಬೇಕು ; ಅಥವಾ ಇವೆಲ್ಲ ಸೇರಿಕೊಂಡು
ಒಂದು ಜನ್ಮವನ್ನಾದರೂ ಉಂಟುಮಾಡಬೇಕು.⁴ ಹಾಗಿಲ್ಲದಿದ್ದರೆ ಮಾಡಿದ ಕರ್ಮವು
ನಾಶವಾಗುವದೆಂದರೆ ಎಲ್ಲಿಯೂ ವಿಶ್ವಾಸವಿಲ್ಲದೆಹೋದೀತು,⁵ ಶಾಸ್ತ್ರವು ವ್ಯರ್ಥ

1. 'ಕೃತವಿನಾಶೇ' ನಿ|| ವಾ|| ಅ||

2. 'ಇತಿ ಚೇತ್' ಮ|| ಮೈ|| ಗು||

3. ಪ್ರಾರಬ್ಧಕರ್ಮದ ಹೆಚ್ಚುಗಾರಿಕೆಯೇನೂ ಇಲ್ಲ ; ಅದು ನಾಶವಾಗದಿದ್ದರೆ ಮಿಕ್ಕವು
ನಾಶವಾಗಬೇಕಾದದ್ದೇಕೆ ? - ಎಂದು ಭಾವ.

4. ಜ್ಞಾನವುಂಟಾದದ್ದರ ಬಲದಿಂದ ಜನ್ಮಗಳ ಸಂಖ್ಯೆ ಕಡಿಮೆಯಾಗಬಹುದು ; ಆದರೆ
ಕರ್ಮಕ್ಕೆ ಫಲವೇ ಆಗದೆಹೋಗುವದು ಸರಿಯಲ್ಲ.

5. ಜ್ಞಾನಫಲದ ವಿಷಯಕ್ಕೂ ನಂಬಿಕೆಯಿಲ್ಲದೆ ಹೋಗಬೇಕಾದೀತು !

ವೆಂದೂ ಆದೀತು.¹ ಆದ್ದರಿಂದ “ಅವನು ಮತ್ತೆ ಹುಟ್ಟುವದಿಲ್ಲ” ಎಂದು ಹೇಳಿದ್ದು ಸರಿಯಾಗಿ ಹೇಳಿದಂತಾಗಲಿಲ್ಲ (ವಲ್ಲ) !

(ಭಾಷ್ಯ)

೮೧೯. ನ | “ಕ್ಷೀಯಂತೇ ಚಾಸ್ಯ ಕರ್ಮಾಣಿ” (ಮುಂ. ೨-೨-೯) “ಬ್ರಹ್ಮ ವೇದ ಬ್ರಹ್ಮವ ಭವತಿ” (ಮುಂ. ೩-೨-೯), “ತಸ್ಯ ತಾವದೇವ ಚಿರಮ್” (ಛಾಂ. ೬-೧೪-೨), “ಇಷೀಕಾತೂಲವತ್ ಸರ್ವಾಣಿ ಕರ್ಮಾಣಿ ಪ್ರದೂಯಂತೇ” (ಛಾಂ. ೫-೨೪-೩)² - ಇತ್ಯಾದಿಶ್ರುತಿಶತೇಭ್ಯ ಉಕ್ತೋ ವಿದುಷಃ ಸರ್ವಕರ್ಮ-ದಾಹಃ³ | ಇಹಾಪಿ ಚ ಉಕ್ತಃ “ಯಥೈಧಾಸಿ” (೪-೩೭) ಇತ್ಯಾದಿನಾ ಸರ್ವಕರ್ಮ-ದಾಹಃ, ವಕ್ಶತೇ⁴ ಚ | ಉಪಪತ್ತೇಶ್ಚ | ಅವಿದ್ಯಾಕಾಮಕ್ಷೇಶಬೀಜನಿಮಿತ್ತಾನಿ⁵ ಹಿ ಕರ್ಮಾಣಿ ಜನ್ಮಾಂತರಾಜ್ಞುರಮ್ ಆರಭಂತೇ | ಇಹಾಪಿ ಚ ಸಾಹಜ್ಯಾರಾಭಿಸ್ಥಾನಿ ಕರ್ಮಾಣಿ ಫಲಾರಮ್ಭಕಾಣಿ ನೇತರಾಣಿ ಇತಿ ತತ್ರ ತತ್ರ ಭಗವತಾ ಉಕ್ತಮ್ | “ಬೀಜಾನ್ಯಗ್ನುಪದಗ್ಧಾನಿ ನ ರೋಹಂತಿ ಯಥಾ ಪುನಃ | ಜ್ಞಾನದಗ್ನಿಸ್ತಥಾ ಕ್ಲೇಶೈರ್ನಾತ್ಮಾ ಸಂಪದ್ಯತೇ ಪುನಃ” (ಮೋ. ೨೧೧-೧೭) ಇತಿ ಚ ||

(ಭಾಷ್ಯಾರ್ಥ)

(ಪರಿಹಾರ) :- ಹಾಗಲ್ಲ. “ಅವನ ಕರ್ಮಗಳೂ ನಾಶವಾಗುವವು” (ಮುಂ.೨-೨-೯), “ಬ್ರಹ್ಮವನ್ನು ಅರಿತರೆ ಬ್ರಹ್ಮವೇ ಆಗುವನು” (ಮುಂ.೩-೨-೯), “ಅವನಿಗೆ ಅಲ್ಲಿಯವರೆಗೇ ತಡ, (ಆಮೇಲೆ ಮೋಕ್ಷವಾಗುವದು)” (ಛಾಂ ೬-೧೪-೨), “ಇಷೀಕದ ಹತ್ತಿಯಂತೆ ಕರ್ಮಗಳೆಲ್ಲ ಸುಟ್ಟುಹೋಗುವವು” (ಛಾಂ. ೫-೨೪-೩) - ಮುಂತಾದ ನೂರಾರು ಶ್ರುತಿಗಳಲ್ಲಿ ಜ್ಞಾನಿಯ ಸಕಲಕರ್ಮಗಳೂ ಸುಟ್ಟು ಹೋಗುವವೆಂದು ಹೇಳಿರುತ್ತದೆ. ಇಲ್ಲಿಯೂ “ಕಟ್ಟಿಗೆಗಳನ್ನು ಹೇಗೆ.....” (೪-೩೭) ಎಂದು ಮುಂತಾಗಿ ಸರ್ವಕರ್ಮಗಳೂ ಸುಟ್ಟುಹೋಗುವವೆಂಬುದನ್ನು ಹೇಳಿರು ತ್ತದೆ ; ಮುಂದೆಯೂ ಹೇಳಲಾಗುತ್ತದೆ. (ಇದಕ್ಕೆ) ಯುಕ್ತಿಯು (ಇರುವದ) ರಿಂದಲೂ (ಇದೇ ಸರಿ). ಅವಿದ್ಯೆ, ಕಾಮ, ಕ್ಲೇಶಗಳು - ಎಂಬ ಬೀಜದ ನಿಮಿತ್ತ

1. ಶಾಸ್ತ್ರದಲ್ಲಿ ಹೇಳಿದ ಕರ್ಮಕ್ಕಾಗಲಿ ಜ್ಞಾನಕ್ಕಾಗಲಿ ಫಲವೇ ಇಲ್ಲವಾದರೆ ಶಾಸ್ತ್ರಕ್ಕೆ ಪ್ರಯೋಜನವೇ ಇಲ್ಲವೆಂದಾಗುವದು.

2. ಇದು ಶ್ರುತ್ಯರ್ಥಮಾತ್ರ.

3. ಈ ಮೂರು ಮಾತುಗಳು ಮ|| ಮೈ|| ಗಳಲ್ಲಿಲ್ಲ ; ಇಲ್ಲದಿದ್ದರೂ ಆಗುತ್ತದೆ.

4. ‘ವಕ್ಶತಿ ಚ’ ಎಂಬ ಮುದ್ರಿತಪಾಠವನ್ನು ಹೀಗೆ ತಿದ್ದಿಕೊಂಡಿದೆ.

5. ‘ಅವಿದ್ಯಾಕರ್ಮಕ್ಷೇಶ....’ ನಿ|| ವಾ||

ದಿಂದಲೇ ಅಲ್ಲವೆ, ಕರ್ಮಗಳು ಮತ್ತೊಂದು ಜನ್ಮವೆಂಬ ಮೊಳಕೆಯನ್ನುಂಟು ಮಾಡುವವು ? ಇಲ್ಲಿಯೂ, ಅಹಂಕಾರ, ಫಲೇಚ್ಛೆ - ಇವುಗಳಿಂದ ಕೂಡಿದ ಕರ್ಮಗಳೇ ಫಲವನ್ನುಂಟುಮಾಡುವವೇ ಹೊರತು ಮಿಕ್ಕವು ಉಂಟು(ಮಾಡುವ)ದಿಲ್ಲ ಎಂದು ಭಗವಂತನು ಅಲ್ಲಲ್ಲಿ ಹೇಳಿರುತ್ತಾನೆ. “ಬೆಂಕಿಯಿಂದ ಸುಟ್ಟುಹೋಗಿರುವ ಬೀಜಗಳು ಹೇಗೆ ಮತ್ತೆ ಮೊಳಕೆಯಾಗದೆ ಇರುವವೋ, ಹಾಗೆ ಜ್ಞಾನದಿಂದ ಸುಟ್ಟುಹೋದ ಕ್ಲೇಶಗಳಿಂದ ಮತ್ತೆ ಆತ್ಮನಿಗೆ ಸಂಬಂಧವಾಗುವದಿಲ್ಲ” (ಮೋ. ೨೧೧-೧೨ ಎಂದೂ ಭಾರತದಲ್ಲಿದೆ).¹

(ಭಾಷ್ಯ)

೮೨೦. ಅಸ್ತು ತಾವತ್ ಜ್ಞಾನೋತ್ಪತ್ತ್ಯುತ್ಪರಕಾಲಕೃತಾನಾಂ² ಕರ್ಮಣಾಂ ಜ್ಞಾನೇನ³ ದಾಹಃ | ಜ್ಞಾನಸಹಭಾವಿತ್ವಾತ್ | ನ ತು ಇಹಜನ್ಮನಿ ಜ್ಞಾನೋತ್ಪತ್ತೇಃ ಪ್ರಾಕ್ ಕೃತಾನಾಂ ಕರ್ಮಣಾಂ ಅತೀತಜನ್ಮಕೃತಾನಾಂ ಚ ದಾಹಃ ಯುಕ್ತಃ | ನ | “ಸರ್ವಕರ್ಮಾಣಿ” (೪-೩೨) ಇತಿ ವಿಶೇಷಣಾತ್ | ಜ್ಞಾನೋತ್ಪರಕಾಲಭಾವಿನಾಮೇವ ಸರ್ವಕರ್ಮಣಾಮ್ ಇತಿ ಚೇತ್ | ನ | ಸಜ್ಜೋಚೇ⁴ ಕಾರಣಾನುಪಪತ್ತೇಃ | ಯತ್ ತು ಉಕ್ತಮ್ - ಯಥಾ ವರ್ತಮಾನಜನ್ಮಾರಮ್ಭಕಾಣಿ ಕರ್ಮಾಣಿ ನ ಕ್ಷೀಯಂತೇ ಫಲದಾನಾಯ ಪ್ರವೃತ್ತಾನ್ಯೇವ ಸತ್ಯಪಿ ಜ್ಞಾನೇ, ತಥಾ ಅನಾರಬ್ಧಫಲಾನಾಮಪಿ ಕರ್ಮಣಾಂ ಕ್ಷಯಃ ನ ಯುಕ್ತಃ ಇತಿ, ತತ್ ಅಸತ್ | ಕಥಮ್ ? ತೇಷಾಂ ಮುಕ್ತೇಷುವತ್ ಪ್ರವೃತ್ತಫಲತ್ವಾತ್ | ಯಥಾ ಪೂರ್ವಂ ಲಕ್ಷವೇಧಾಯ ಮುಕ್ತಃ ಇಷುರ್ಧನುಷಃ ಲಕ್ಷವೇಧೋತ್ಪರಕಾಲಮಪಿ ಆರಬ್ಧವೇಗಕ್ಷಯಾತ್ ಪತನೇನೈವ ನಿವರ್ತತೇ, ಏವಂ ಶರೀರಾರಮ್ಭಕಂ ಕರ್ಮ ಶರೀರಸ್ಥಿತಿಪ್ರಯೋಜನೇ ನಿವೃತ್ತೇಽಪಿ ಆ ಸಂಸ್ಕಾರವೇಗಕ್ಷಯಾತ್ ಪೂರ್ವವತ್ ವರ್ತತೇ ಏವ್ | ಸ ಏವ ಇಷುಃ ಪ್ರವೃತ್ತಿ-ನಿಮಿತ್ತಾನಾರಬ್ಧವೇಗಸ್ತು ಅಮುಕ್ತಃ ಧನುಷಿ ಪ್ರಯುಕ್ತೋಽಪಿ ಉಪಸಂಹ್ರಿಯತೇ | ತಥಾ ಅನಾರಬ್ಧಫಲಾನಿ ಕರ್ಮಾಣಿ ಸ್ವಾಶ್ರಯಸ್ಥಾನೈವ ಜ್ಞಾನೇನ ನಿರ್ಬೀಜೀ-

1. ಇದು ಯುಕ್ತಿಯನ್ನು ತಿಳಿಸುವದಕ್ಕಾಗಿ ಉದಾಹರಿಸಿದ ವಚನವು.

2. ‘ಜ್ಞಾನೋತ್ಪತ್ತೇರುತ್ಪರ’ ಮ|| ಮೈ|| ಗು||

3. ‘ಜ್ಞಾನೇನೈವ’ ಮ|| “ತತ್ತ್ವಜ್ಞಾನೇನ’ ಮೈ||

4. ‘ಸಜ್ಜೋಚತೇ’ ನಿ|| ; ‘ಸಜ್ಜೋಚ’ ಮ||

5. ‘ಪೂರ್ವಜ್ಞಾನಸಂಸ್ಪೃತೇನಾನ್ತಃಕರಣೇನ ಪೂರ್ವವತ್ ಪ್ರವರ್ತತೇ ಏವ’ ಮ|| ‘ಪೂರ್ವವತ್ ಪ್ರವರ್ತತೇ ಏವ’ ಎಂದಿಷ್ಟೇ ಮೈ|| ಗು||

ಕ್ರಿಯೆಗಳೇ ಇತಿ ಪತಿಯೇ ಅಸ್ಮಿನ್ ವಿದ್ವಚ್ಚರೀರೇ “ನ ಸ ಭೂಯೋಽಭಿಜಾಯತೇ”
ಇತಿ ಯುಕ್ತಮೇವ ಉಕ್ತಮ್ ಇತಿ ಸಿದ್ಧಮ್ ||೨೩||

(ಭಾಷ್ಯಾರ್ಥ)

(ಆಕ್ಷೇಪ) :- ಜ್ಞಾನವುಂಟಾದ ಮೇಲಿನ ಕಾಲದಲ್ಲಿ ಮಾಡುವ ಕರ್ಮಗಳು ಜ್ಞಾನದೊಡನೆಯೇ ಇರುವದರಿಂದ (ಅವು) ಜ್ಞಾನದಿಂದ ಸುಟ್ಟುಹೋಗುವ ವೆಂದಾಗಲಿ. ಆದರೆ ಈ ಜನ್ಮದಲ್ಲಿ ಜ್ಞಾನವು ಉಂಟಾಗುವದಕ್ಕಿಂತ ಮೊದಲೇ ಮಾಡಿರುವ ಕರ್ಮಗಳೂ ಹಿಂದಿನ ಜನ್ಮಗಳಲ್ಲಿ ಮಾಡಿದ್ದ ಕರ್ಮಗಳೂ ಸುಟ್ಟು ಹೋಗುವವೆಂಬುದು ಯುಕ್ತವಲ್ಲವಲ್ಲ¹ !

(ಪರಿಹಾರ) :- ಹಾಗಲ್ಲ. ಏಕೆಂದರೆ “ಸರ್ವಕರ್ಮಗಳನ್ನೂ” (೪-೩೨) ಎಂಬ ವಿಶೇಷಣವಿದೆ.

(ಆಕ್ಷೇಪ) :- ಜ್ಞಾನವುಂಟಾದ ಮೇಲಿನ ಕಾಲದಲ್ಲಿ ಆಗುವ ಎಲ್ಲಾ ಕರ್ಮಗಳ (ದಾಹವನ್ನೇ ಅಲ್ಲಿ ಹೇಳಿದೆ ಎನ್ನಬಹುದು) !

(ಪರಿಹಾರ) :- ಹಾಗಲ್ಲ (ಹಾಗೆ ಅರ್ಥವನ್ನು) ಕುಗ್ಗಿಸುವದಕ್ಕೆ ಕಾರಣವು (ಯಾವದೂ) ಹೊಂದುಗಡೆಯಾಗಿಲ್ಲ.

ಇನ್ನು ‘ಹೇಗೆ ಈಗಿನ ಜನ್ಮವನ್ನುಂಟುಮಾಡಿರುವ ಕರ್ಮಗಳು ಫಲವನ್ನು ಕೊಡುವದಕ್ಕೆ ಪ್ರಾರಂಭಿಸಿಯೇಬಿಟ್ಟಿವೆಯೋ, ಜ್ಞಾನವಿದ್ದರೂ (ಹೇಗೆ) ನಾಶವಾಗುವದಿಲ್ಲವೋ, ಹಾಗೆ ಫಲವನ್ನು ಕೊಡದೆ ಇರುವ ಕರ್ಮಗಳು ನಾಶವಾಗುವದೆಂಬುದೂ ಯುಕ್ತವಲ್ಲ’ ಎಂದು (ಪೂರ್ವಪಕ್ಷದಲ್ಲಿ) ಹೇಳಿತ್ತಲ್ಲ, ಅದು ಸರಿಯಲ್ಲ. ಏಕೆಂದರೆ ಆ (ಕರ್ಮಗಳು) ಬಿಟ್ಟು ಬಾಣದಂತೆ ಫಲವನ್ನು (ಕೊಡುವದಕ್ಕೆ) ಪ್ರಾರಂಭಿಸಿಬಿಟ್ಟಿರುತ್ತವೆ. ಹೇಗೆ ಮೊದಲು ಗುರಿಯನ್ನು ಹೊಡೆಯುವದಕ್ಕೆಂದು ಬಿಲ್ಲಿನಿಂದ ಬಿಟ್ಟಿದ್ದ ಬಾಣವು, ಗುರಿಯನ್ನು ಹೊಡೆದ ಮೇಲಿನ ಕಾಲದಲ್ಲಿಯೂ ತಾನು (ಮೊದಲು) ಹೊರಟ್ಟಿದ್ದ ವೇಗವು ಮುಗಿದಬಳಿಕ ಬಿದ್ದೇ ಸುಮ್ಮನಾಗುವದೋ, ಹಾಗೆ ಶರೀರವನ್ನು ಉಂಟುಮಾಡಿರುವ ಕರ್ಮವು ಶರೀರವು ಇದ್ದುಕೊಂಡಿರುವದಕ್ಕೆ (ಆಗಬೇಕಾದ) ಪ್ರಯೋಜನವು ಹೋದರೂ ಸಂಸ್ಕಾರದ ವೇಗವು ಕ್ಷಯವಾಗುವವರೆಗೂ ಮೊದಲಿನಂತೆ ಇದ್ದುಕೊಂಡೇ ಇರುವದು.² ಆದರೆ

1. ಶರೀರವೂ ಅದರ ಕರ್ಮವೂ ಸತ್ಯವೆಂದು ತಿಳಿದು ಪೂರ್ವಪಕ್ಷ ಈ ಆಕ್ಷೇಪವನ್ನು ಹೂಡಿರುತ್ತಾನೆ.

2. ಇದು ವ್ಯಾವಹಾರಿಕದೃಷ್ಟಿಯಿಂದ ಸಾಂಖ್ಯಸಿದ್ಧಾಂತವನ್ನು ಅನುಸರಿಸಿ ಹೇಳಿದ್ದು. ಸಾಂ. ಕಾ. ೬೨, ೬೮ ನೋಡಿ. ನಿಜವಾಗಿ ಶರೀರವು ಇಲ್ಲವೇ ಇಲ್ಲ. ಸೂ. ಭಾ. ೧-೧-೪ ; (ಭಾ. ಭಾ. ೫೮).

ಅದೇ ಬಾಣವು (ಹೊರಕ್ಕೆ) ಹೊರಡುವದಕ್ಕೆ ಬೇಕಾದ ವೇಗವನ್ನು ಪ್ರಾರಂಭಿಸದೆ ಇರುವಾಗ, ಇನ್ನೂ ಬಿಡದೆ ಇರುವದಾದ್ದರಿಂದ, ಬಿಲ್ಲಿನಲ್ಲಿ ಹೂಡಿದ್ದರೂ ಹಿಂದಕ್ಕೆ ಸೆಳೆದುಕೊಳ್ಳುವದಕ್ಕೆ ಆಗುವದೋ, ಅದರಂತೆ ಫಲವನ್ನುಂಟು ಮಾಡದೆ ಇರುವ ಕರ್ಮಗಳು ತಮ್ಮ ಆಶ್ರಯದಲ್ಲಿರುವಾಗಲೇ¹ ಜ್ಞಾನದಿಂದ ನಿರ್ಬೀಜವಾಗಿ ಮಾಡಲ್ಪಡುತ್ತವೆ.² ಆದ್ದರಿಂದ ಜ್ಞಾನಿಶರೀರವು ಬಿದ್ದಮೇಲೆ “ಅವನು ಮತ್ತೆ ಹುಟ್ಟುವದಿಲ್ಲ³” ಎಂದು ಹೇಳಿದ್ದು ಯುಕ್ತವೇ ಎಂದು ಏರ್ಪಡುತ್ತದೆ.

ಆತ್ಮಸಾಕ್ಷಾತ್ಕಾರಕ್ಕೆ ಉಪಾಯಗಳು

(ಭಾಷ್ಯ)

೮೨೧. ಅತ್ರ ಆತ್ಮದರ್ಶನೇ⁴ ಉಪಾಯವಿಕಲ್ಪಾಃ ಇಮೇ ಧ್ಯಾನಾದಯಃ ಉಚ್ಯಂತೇ -

(ಭಾಷ್ಯಾರ್ಥ)

ಈ ಆತ್ಮದರ್ಶನ(ವಿಷಯ)ದಲ್ಲಿ ಬೇರೆಬೇರೆಯ ಉಪಾಯಗಳೆಂದು ಈ ಧ್ಯಾನವೇ ಮುಂತಾದವನ್ನು ಹೇಳಲಾಗುತ್ತದೆ :-

ಧ್ಯಾನೇನಾತ್ಮನಿ ಪಶ್ಯಂತಿ ಕೇಚಿದಾತ್ಮಾನಮಾತ್ಮನಾ |

ಅನ್ಯೇ ಸಾಂಖ್ಯೇನ ಯೋಗೇನ ಕರ್ಮಯೋಗೇನ ಚಾಪರೇ ||೨೪||

೨೪. ಕೆಲವರು ಧ್ಯಾನದಿಂದ ಆತ್ಮನಲ್ಲಿ ಆತ್ಮನನ್ನು ಆತ್ಮನಿಂದ ಕಂಡುಕೊಳ್ಳುತ್ತಾರೆ. ಮತ್ತೆ ಕೆಲವರು ಸಾಂಖ್ಯಯೋಗದಿಂದ (ಕಂಡುಕೊಳ್ಳುವರು) ; ಮತ್ತೂ ಕೆಲವರು ಕರ್ಮಯೋಗದಿಂದ (ಕಂಡುಕೊಳ್ಳುವರು).

1. ಅಂತಃಕರಣದಲ್ಲಿಯೇ ಸಂಚಿತವಾಸನೆಗಳು ನಿರ್ಬೀಜವಾಗಿ ಕರ್ಮರೂಪಕ್ಕೆ ಇಳಿಯದಂತೆ ಆಗಿಬಿಡುತ್ತವೆ.

2. ಕರ್ಮವನ್ನು ಜ್ಞಾನವು ನಿರ್ಬೀಜವಾಗಿ ಮಾಡುವದು ಅದರ ಅಸತ್ಯತ್ವವನ್ನು ತಿಳಿಸುವದರಿಂದ ; ಅಕರ್ತೃತ್ವಜ್ಞಾನವು ತಪ್ಪುತಿಳಿವಳಿಕೆಗಳನ್ನು ಬಾಧಿಸುವದರಿಂದಲೇ ಕರ್ಮಗಳನ್ನು ನಾಶಗೊಳಿಸುತ್ತದೆ ಎಂಬುದಕ್ಕೆ ಸೂ. ಭಾ. ೪-೧-೧೪ (ಭಾ. ಭಾ. ೫೩೦) ನೋಡಿ.

3. ಇದೂ ವ್ಯಾವಹಾರಿಕದೃಷ್ಟಿಯಿಂದ ; ನಿಜವಾಗಿ ಆತ್ಮನಿಗೆ ಹುಟ್ಟುವವುಗಳೇ ಇಲ್ಲವೆಂಬ ಉತ್ತಮಸಿದ್ಧಾಂತವನ್ನು ಎರಡನೆಯ ಅಧ್ಯಾಯದಲ್ಲಿಯೇ ಹೇಳಿರುತ್ತದೆ.

4. 'ಬಹವಃ' ಎಂದು ಹೆಚ್ಚಾಗಿ ಮ|| ಮೈ|| ಗು||

(ಭಾಷ್ಯ)

೮೨೨. ಧ್ಯಾನೇನ | ಧ್ಯಾನಂ ನಾಮ ಶಬ್ದಾದಿಭ್ಯೋ ವಿಷಯೇಭ್ಯಃ ಶ್ರೋತ್ರಾದೀನಿ ಕರಣಾನಿ ಮನಸಿ ಉಪಸಂಹೃತ್ಯ ಮನಶ್ಚ ಪ್ರತ್ಯಕ್ಷೇತಯಿತರಿ ಏಕಾಗ್ರತಯಾ ಯತ್ ಚಿಂತನಮ್, ತತ್ ಧ್ಯಾನಮ್ | ತಥಾ 'ಧ್ಯಾಯತೀವ ಬಕಃ', 'ಧ್ಯಾಯತೀವ ಪೃಥಿವೀ', 'ಧ್ಯಾಯಂತೀವ ಪರ್ವತಾಃ' - ಇತಿ ಉಪಮೋಪಾದಾನಾತ್ ತೈಲಧಾರಾವತ್ ಸಂತತಃ ಅವಿಚ್ಛಿನ್ನಪ್ರತ್ಯಯಃ¹ ಧ್ಯಾನಮ್ | ತೇನ ಧ್ಯಾನೇನ ಆತ್ಮನಿ ಬುದ್ಧೌ ಪಶ್ಯಂತಿ ಆತ್ಮಾನಂ ಪ್ರತ್ಯಕ್ಷೇತನಮ್ ಆತ್ಮನಾ ಸ್ವೇನೈವ ಧ್ಯಾನಸಂಸ್ಪೃತೇನ ಅಂತಃಕರಣೇನ² ಕೇಚಿತ್ ಯೋಗಿನಃ | ಅನ್ಯೇ ಸಾಜ್ಞ್ಯೇನ ಯೋಗೇನ | ಸಾಜ್ಞ್ಯಂ ನಾಮ 'ಇಮೇ ಸತ್ತ್ವರಜಸ್ತಮಾಂಸಿ ಗುಣಾಃ ಮಯಾ ದೃಶ್ಯಾಃ, ಅಹಂ ತೇಭ್ಯೋಽನ್ಯಃ³ ತದ್ವ್ಯಾಪಾರಸಾಕ್ಷಿಭೂತಃ ನಿತ್ಯಃ ಗುಣವಿಲಕ್ಷಣಃ ಆತ್ಮಾ' ಇತಿ ಚಿಂತನಮ್ | ಏಷ ಸಾಜ್ಞ್ಯೋ ಯೋಗಃ | ತೇನ | 'ಪಶ್ಯಂತಾತ್ಮಾನಮಾತ್ಮನಾ' ಇತಿ ಅನುವರ್ತತೇ⁴ | ಕರ್ಮಯೋಗೇನ ಕರ್ಮೈವ ಯೋಗಃ ಈಶ್ವರಾರ್ಪಣಬುದ್ಧ್ವಾ ಅನುಷ್ಠಿಯಮಾನಂ ಘಟನಾರೂಪಂ⁵ ಯೋಗಾರ್ಥತ್ವಾತ್ ಯೋಗ ಉಚ್ಯತೇ ಗುಣತಃ | ತೇನ ಸತ್ತ್ವಶುದ್ಧಿಜ್ಞಾನೋತ್ಪತ್ತಿದ್ವಾರೇಣ ಚ ಅಪರೇ ||೨೪||

(ಭಾಷ್ಯಾರ್ಥ)

ಧ್ಯಾನದಿಂದ : ಧ್ಯಾನವೆಂದರೇನೆಂದರೆ, ಶಬ್ದವೇ ಮುಂತಾದ ವಿಷಯಗಳಿಂದ ಶ್ರೋತ್ರವೇ ಮುಂತಾದ ಕರಣಗಳನ್ನು (ಜಗ್ಗಿ) ಮನಸ್ಸಿನಲ್ಲಿ ಇಟ್ಟುಕೊಂಡು ಮನಸ್ಸನ್ನೂ ಒಳಗಿನ ಅರಿಯುವ (ಆತ್ಮನಲ್ಲಿಟ್ಟು) ಏಕಾಗ್ರವಾಗಿಸಿ ಧ್ಯಾನಮಾಡುವ ದಿದೆಯಲ್ಲ, ಅದು ಧ್ಯಾನವು. ಹಾಗೂ 'ಬಕವು ಧ್ಯಾನಮಾಡುವಂತಿದೆ', 'ಪೃಥಿವಿಯು ಧ್ಯಾನಮಾಡುವಂತಿದೆ', 'ಪರ್ವತಗಳು ಧ್ಯಾನಮಾಡುವಂತಿದೆ' (ಛಾಂ. ೨-೬-೧) -

1. 'ಸಂತತಾವಿಚ್ಛಿನ್ನಪ್ರತ್ಯಯಃ' ಮ|| ಗು||

2. "ಪ್ರತ್ಯಕ್ಷೇತನೇನ ಧ್ಯಾನಸಂಸ್ಪೃತಾನಂತಃಕರಣಾಃ" ಮ|| ; "ಪ್ರತ್ಯಕ್ಷೇತನೇನ ಧ್ಯಾನಸಂಸ್ಪೃತೇನ ಅಂತಃಕರಣೇನ" ಮೈ|| ಗು|| ಅ||

3. ಈ ವಾಕ್ಯವು ಮ|| ಮೈ|| ಗಳಲ್ಲಿಲ್ಲ.

4. 'ವರ್ತತೇ' ಎಂದಿಷ್ಟೇ ನಿ|| ಅ|| ವಾ||

5. ಮ|| ಮೈ|| ಗಳಲ್ಲಿಲ್ಲ.

ಎಂದು ಉಪಮಾನವನ್ನು ತೆಗೆದುಕೊಂಡು (ಹೇಳಿರುವದ)ರಿಂದ¹ ಎಣ್ಣೆಯ ಧಾರೆ ಯಂತೆ ಒಂದೇಸಮನೆ ಕಡಿವಡೆಯದೆ ಇರುವ ಅರಿವಿನ (ಪ್ರವಾಹವೇ) ಧ್ಯಾನವು. ಆ ಧ್ಯಾನದಿಂದ ಆತ್ಮನಲ್ಲಿ ಎಂದರೆ ಬುದ್ಧಿಯಲ್ಲಿ, ಆತ್ಮನನ್ನು ಒಳಗಿನ ಚೈತನ್ಯವನ್ನು, ಆತ್ಮನಿಂದ ತನ್ನದೇ ಆದ ಧ್ಯಾನಸಂಸ್ಕೃತವಾದ ಅಂತಃಕರಣದಿಂದ² ಕೆಲವರು ಯೋಗಿಗಳು ಕಂಡುಕೊಳ್ಳುತ್ತಾರೆ.

ಮತ್ತೆ ಕೆಲವರು³ ಸಾಂಖ್ಯಯೋಗದಿಂದ : ಸಾಂಖ್ಯವೆಂದರೆ 'ಈ ಸತ್ತ್ವರಜಸ್ತಮಗಳೆಂಬ ಗುಣಗಳು ನನಗೆ ಗೋಚರವಾಗಿರುವವು ; ನಾನು ಅವುಗಳಿಗಿಂತ ಬೇರೆಯಾಗಿ ಅವುಗಳ ವ್ಯಾಪಾರಗಳಿಗೆ ಸಾಕ್ಷಿಯಾಗಿರುವ ನಿತ್ಯನಾದ ಗುಣವಿಲಕ್ಷಣನಾದ ಆತ್ಮನು' ಎಂದು ಆಲೋಚಿಸಿಕೊಳ್ಳುತ್ತಿರುವುದು. ಈ ಸಾಂಖ್ಯವೇ ಯೋಗವು ; ಇದರಿಂದ 'ಆತ್ಮನನ್ನು ಆತ್ಮನಿಂದಲೇ ಕಂಡುಕೊಳ್ಳುವರು' ಎಂದು (ಹಿಂದಿರುವ ಮಾತುಗಳನ್ನು ಇಲ್ಲಿಯೂ) ಸೇರಿಸಿಕೊಳ್ಳಬೇಕು.

ಕರ್ಮಯೋಗದಿಂದ : ಕರ್ಮವೇ ಯೋಗವು ; ಈಶ್ವರಾರ್ಪಣಬುದ್ಧಿಯಿಂದ ಮಾಡುವ ಘಟನೆಯ ರೂಪದ (ಕರ್ಮವು) ಯೋಗವೆಂಬ ಫಲವುಳ್ಳದ್ದಾದ್ದರಿಂದ (ಇದೂ) ಯೋಗವೆಂದು ಉಪಚಾರಕ್ಕೆ ಕರೆಯಲ್ಪಟ್ಟಿರುತ್ತದೆ.⁴ ಇದರಿಂದ ಸತ್ತ್ವಶುದ್ಧಿ, ಜ್ಞಾನೋತ್ಪತ್ತಿ - ಇವುಗಳ ಮೂಲಕವಾಗಿ ಮತ್ತೂ ಕೆಲವರು (ಆತ್ಮನನ್ನು ಆತ್ಮನಿಂದ ಕಂಡುಕೊಳ್ಳುವರು).

ಅನ್ಯೇ ತ್ವೇವಮಜಾನಂತಃ ಶ್ರುತ್ವಾನ್ಯೇಭ್ಯ ಉಪಾಸತೇ |

ತೇಽಪಿ ಚಾತಿತರಂತೈವ ಮೃತ್ಯುಂ ಶ್ರುತಿಪರಾಯಣಾಃ

||೨೫||

1. ನಿಶ್ಚಲವಾಗಿ ನಿಂತಿರುವ ಪ್ರಾಣಿಗಳನ್ನೂ ವಸ್ತುಗಳನ್ನೂ ಧ್ಯಾನಿಗಳಿಗೆ ಉಪಮಾನವಾಗಿ ಕೊಟ್ಟಿರುವದರಿಂದ ಹೊರಗಿನ ಅರಿವಿಲ್ಲದೆ ಒಂದೇ ಸಮನೆ ಚಿಂತಿಸುವದೇ ಧ್ಯಾನವೆಂದು ನಿಶ್ಚಯವಾಗುತ್ತದೆ.

2. 'ಪ್ರತ್ಯಕ್ಷೇತನೇನ ಧ್ಯಾನಸಂಸ್ಕೃತಾಂತಃಕರಣಾಃ' ಎಂಬ ಮ|| ಪಾಠಕ್ಕೆ ಧ್ಯಾನದಿಂದ ಚಿತ್ತಸಂಸ್ಕಾರವನ್ನು ಹೊಂದಿದ ಯೋಗಿಗಳು ತಮ್ಮ ಆತ್ಮನಿಂದಲೇ ಆತ್ಮನನ್ನು ಕಂಡುಕೊಳ್ಳುತ್ತಾರೆ ; ಅಂತಃಕರಣಕ್ಕೆ ಆತ್ಮನು ವಿಷಯನಲ್ಲ - ಎಂಬ ತಾತ್ಪರ್ಯವನ್ನು ಕಲ್ಪಿಸಬೇಕು. ಮಾಂ. ಕಾ. ಭಾ. ೩-೩೩ ; (ಭಾ. ಭಾ. ೧೮೮) ನೋಡಿ.

3. ವಿಚಾರಪ್ರಧಾನರು. ಧ್ಯಾನಯೋಗದಲ್ಲಿ ಧ್ಯಾನಕ್ಕೆ ವಿಚಾರವು ಅಂಗ ; ಸಾಂಖ್ಯಯೋಗದಲ್ಲಿ ವಿಚಾರಕ್ಕೆ ಧ್ಯಾನವು ಅಂಗ.

4. ನಾಲ್ಕನೆಯ ಅಧ್ಯಾಯದ ಅವತರಣಿಕೆ ಭಾ. ಭಾ. ೨೨೮ ; ೫-೫ರ ಭಾಷ್ಯ (ಭಾ. ಭಾ. ೩೩೬) ಇವನ್ನು ನೋಡಿ.

೨೫. ಆದರೆ ಬೇರೆ (ಕೆಲವರು) ಹೀಗೆ ತಿಳಿದುಕೊಳ್ಳದೆ ಮತ್ತೊಬ್ಬರಿಂದ ಕೇಳಿ ಉಪಾಸನೆಮಾಡುತ್ತಾರೆ. ಅವರೂ ಶ್ರುತಿಪರಾಯಣರಾದ್ದರಿಂದ ಮೃತ್ಯುವನ್ನು ದಾಟಿಯೇ ತೀರುತ್ತಾರೆ.

(ಭಾಷ್ಯ)

೮೨೩. ಅನ್ಯೇ ತು ಏಷು¹ ವಿಕಲ್ಪೇಷು ಅನ್ಯತರೇಣಾಪಿ ಏವಂ ಯಥೋಕ್ತಮ್ ಆತ್ಮಾನಮ್ ಅಜಾನಂತಃ ಅನ್ಯೇಭ್ಯಃ ಆಚಾರ್ಯೇಭ್ಯಃ ಶ್ರುತ್ವಾ 'ಇದಮೇವ ಚಿಂತಯತ' ಇತ್ಯುಕ್ತಾಃ, ಉಪಾಸತೇ ಶ್ರದ್ಧಧಾನಾಃ ಸಂತಃ ಚಿಂತಯಂತಿ | ತೇಽಪಿ ಚ ಅತಿತರಂತೇವ ಅತಿಕ್ರಾಮಂತೇವ ಮೃತ್ಯುಂ ಮೃತ್ಯುಯುಕ್ತಂ ಸಂಸಾರಮ್ ಇತ್ಯೇತತ್ | ಶ್ರುತಿ-ಪರಾಯಣಾಃ ಶ್ರುತಿಃ ಶ್ರವಣಂ ಪರಮ್ ಅಯನಂ ಗಮನಂ ಮೋಕ್ಷಮಾರ್ಗ-ಪ್ರವೃತ್ತೌ ಪರಂ ಸಾಧನಂ ಯೇಷಾಂ ತೇ ಶ್ರುತಿಪರಾಯಣಾಃ ಕೇವಲಪರೋಪದೇಶ-ಪ್ರಮಾಣಾಃ² ಸ್ವಯಂ ವಿವೇಕರಹಿತಾಃ ಇತ್ಯಭಿಪ್ರಾಯಃ | ಕಿಮು ವಕ್ತವ್ಯಂ ಪ್ರಮಾಣಂ ಪ್ರತಿ ಸ್ವತನ್ತ್ರಾಃ ವಿವೇಕಿನಃ ಮೃತ್ಯುಮ್ ಅತಿತರಂತೀತಿ ಇತ್ಯಭಿಪ್ರಾಯಃ³ ||೨೫||

(ಭಾಷ್ಯಾರ್ಥ)

ಇನ್ನು ಕೆಲವರಾದರೋ ಈ (ಮೂರು) ವಿಕಲ್ಪಗಳಲ್ಲಿ ಒಂದರಿಂದಲೂ ಹೀಗೆ ಮೇಲೆ ಹೇಳಿದ ಆತ್ಮನನ್ನು ಅರಿತುಕೊಳ್ಳದೆ ಮತ್ತೊಬ್ಬರಿಂದ ಆಚಾರ್ಯರಿಂದ ಕೇಳಿ, 'ಇದನ್ನೇ ಚಿಂತಿಸಿರಿ' ಎಂದು (ಅವರು) ಹೇಳಿದ್ದನ್ನು (ಕೇಳಿ), ಉಪಾಸನೆ ಮಾಡುತ್ತಾರೆ, ಶ್ರದ್ಧೆಯುಳ್ಳವರಾಗಿ ಚಿಂತಿಸುತ್ತಿರುವರು. ಅವರೂ ಮೃತ್ಯುವನ್ನು ಮೃತ್ಯುಯುಕ್ತವಾದ ಸಂಸಾರವನ್ನು ಎಂದರ್ಥ ; ದಾಟಿಯೇತೀರುತ್ತಾರೆ, ಮೀರಿ ಹೋಗಿಯೇತೀರುತ್ತಾರೆ. ಶ್ರುತಿಪರಾಯಣರು - ಶ್ರುತಿಯು ಎಂದರೆ ಕೇಳುವದೇ ಪರವಾದ ಅಯನವು, ಗಮನವು, ಮೋಕ್ಷಮಾರ್ಗದಲ್ಲಿ ತೊಡಗುವದಕ್ಕೆ ಹೆಚ್ಚಿನ ಸಾಧನವು ಯಾರಿಗೋ ಆ ಶ್ರುತಿಪರಾಯಣರು - ಮತ್ತೊಬ್ಬರು ಹೇಳಿದ್ದನ್ನೇ ಪ್ರಮಾಣ(ವೆನ್ನುವವರು), ತಾವೇ ವಿವೇಕವುಳ್ಳವರಲ್ಲ ಎಂದರ್ಥ. (ಅಂಥ ಅವರೂ ಮೃತ್ಯುವನ್ನು ದಾಟುತ್ತಾರೆ). ಹೀಗಿರುವಲ್ಲಿ ಪ್ರಮಾಣವಿಷಯಕ್ಕೆ ಸ್ವತಂತ್ರರಾಗಿರುವ

1. 'ಏತೇಷು' ಮ|| ಮೈ||

2. 'ಕೇವಲಂ ಪರೋಪದೇಶಪ್ರಮಾಣಕಾಃ' ಮ|| ಗು|| ; 'ಕೇವಲಂ..... ಪ್ರಮಾಣಾಃ' ಮೈ||

3. 'ಮೃತ್ಯುಮ್ ಅತಿಕ್ರಾಮಂತೀತ್ಯತ್ರ' ಮ|| 'ಅತಿಕ್ರಾಮಂತೀತಿ' ಮೈ|| 'ಇತ್ಯಭಿಪ್ರಾಯಃ' ಎಂಬ ನಿ|| ಅ|| ಗು|| ವಾ|| ದಲ್ಲಿ ಒಂದು ಇತಿ ಬೇಕಾಗಿದೆ.

ವಿವೇಕಿಗಳು ಮೃತ್ಯುವನ್ನು ದಾಟುವರು ಎಂದು ಹೇಳುವದೇನಿದೆ¹ ? - ಎಂದು ಅಭಿಪ್ರಾಯ.

ಜನ್ಮಕ್ಕೆ ಕಾರಣವಾದ ಕ್ಷೇತ್ರಕ್ಷೇತ್ರಜ್ಞಸಂಯೋಗ

(ಭಾಷ್ಯ)

೮೨೪. ಕ್ಷೇತ್ರಜ್ಞೇಶ್ವರೈಕತ್ವವಿಷಯಂ² ವಿಜ್ಞಾನಂ ಮೋಕ್ಷಸಾಧನಂ
“ಯಜ್ಞಾತ್ಮಾಮೃತಮಶ್ನುತೇ” (೧೩-೧೨) ಇತ್ಯುಕ್ತಮ್ | ತತ್ ಕಸ್ಮಾತ್
ಹೇತೋಃ ಇತಿ ? ತದ್ಧೇತುಪ್ರದರ್ಶನಾರ್ಥಂ ಶ್ಲೋಕಃ ಆರಭ್ಯತೇ³ ||

(ಭಾಷ್ಯಾರ್ಥ)

ಕ್ಷೇತ್ರಜ್ಞ, ಈಶ್ವರ - (ಇಬ್ಬರೂ) ಒಂದೇ ಎಂಬ ವಿಷಯದ ಜ್ಞಾನವು ಮೋಕ್ಷಸಾಧನವು ಎಂಬುದನ್ನು “ಅದನ್ನು ಅರಿತುಕೊಂಡರೆ ಅಮೃತವನ್ನು ಹೊಂದುತ್ತಾನೆ” (೧೩-೧೨) ಎಂದು ಹೇಳುತ್ತಷ್ಟೆ ; ಇದಕ್ಕೆ ಕಾರಣವೇನು ? ಎಂದರೆ ಆ ಕಾರಣಗಳನ್ನು ತಿಳಿಸುವದಕ್ಕೋಸ್ಕರ (ಈ) ಶ್ಲೋಕವನ್ನು ಆರಂಭಿಸಿರುತ್ತದೆ :-

ಯಾವತ್ ಸಂಜ್ಞಾಯತೇ ಕಿಂಚಿತ್ ಸತ್ತ್ವಂ ಸ್ಥಾವರಜಜ್ಞಮಮ್ |

ಕ್ಷೇತ್ರಕ್ಷೇತ್ರಜ್ಞಸಂಯೋಗಾತ್ ತದ್ವಿದ್ವಿ ಭರತರ್ಷಭ ||೨೬||

೨೬. ಭರತರ್ಷಭನೆ, ಸ್ಥಾವರಜಂಗಮ (ರೂಪ)ವಾದ ಸತ್ತ್ವವು ಯಾವದೊಂದಿಷ್ಟು ಹುಟ್ಟುವದೋ ಅದು ಕ್ಷೇತ್ರಕ್ಷೇತ್ರಜ್ಞಸಂಯೋಗ ದಿಂದಲೇ (ಎಂದು) ತಿಳಿ.

(ಭಾಷ್ಯ)

೮೨೫. ಯಾವತ್ ಯತ್ ಕಿಂಚಿತ್ ಸಂಜ್ಞಾಯತೇ ಸಮುತ್ಪದ್ಯತೇ ಸತ್ತ್ವಂ ವಸ್ತು | ಕಿಮ್ ಅವಿಶೇಷೇಣ⁴ ? ನೇತ್ಯಾಹ - ಸ್ಥಾವರಜಜ್ಞಮಂ ಸ್ಥಾವರಂ ಜಜ್ಞಮಂ

1. ಮತ್ತೊಬ್ಬರ ಮಾತನ್ನು ನಂಬಿ ಸಾಧನೆಮಾಡುವವರಿಗೇ ಮುಕ್ತಿಯಾಗುವದಂದ ಮೇಲೆ ತಾವೇ ಅರಿತು ಸಾಧನವನ್ನು ಅನುಷ್ಠಾನಮಾಡುವವರಿಗೆ ಆಗುವದೆಂಬುದನ್ನು ಹೇಳಬೇಕಾದದ್ದೇನು ? - ಎಂದರ್ಥ.

2. ‘ಕ್ಷೇತ್ರಜ್ಞಂ ಚಾಪಿ ಮಾಂ ವಿದ್ವಿ ಇತಿ ಕ್ಷೇತ್ರಜ್ಞೇಶ್ವರೈಕತ್ವವಿಷಯಂ’ ಮ|| ಮೈ|| ಗು||

3. ಇಲ್ಲಿ ‘ಯಸ್ಮಾತ್’ ಎಂದು ಹೆಚ್ಚಾಗಿ ಮ|| ಮೈ||

4. ‘ಕಿಮ್ ಅವಿಶೇಷೇಣ ಇತಿ’ ಮೈ|| ; ಕಿಂ ವಿಶೇಷೇಣ ಇತ್ಯಾಹ’ ಮ|| ; ‘ಕಿಮ್ ಅವಿಶೇಷಣ ಇತ್ಯಾಹ’ ನಿ||

ಚ ಕ್ಷೇತ್ರಕ್ಷೇತ್ರಜ್ಞಸಂಯೋಗಾತ್ ತತ್ ಜಾಯತೇ ಇತ್ಯೇವಂ ವಿದ್ಧಿ ಜಾನೀಹಿ ಹೇ ಭರತರ್ಷಭ ||

(ಭಾಷ್ಯಾರ್ಥ)

ಎಲೈ ಭರತಶ್ರೇಷ್ಠನೆ, ಯಾವಯಾವ ಸತ್ತ್ವವು ವಸ್ತುವು ಹುಟ್ಟುವದೋ ಉಂಟಾಗುತ್ತಿರುವದೋ - (ಯಾವ) ವಿಶೇಷವೂ ಇಲ್ಲದೆಯೇ ? ಎಂದರೆ ಹಾಗಲ್ಲ (ಎಂದು ಭಗವಂತನು) ಹೇಳುತ್ತಾನೆ : ಸ್ಥಾವರಜಂಗಮವು, ಸ್ಥಾವರವೂ ಜಂಗಮವೂ (ಯಾವದು ಉಂಟಾಗಲಿ), ಅದು ಕ್ಷೇತ್ರಕ್ಷೇತ್ರಜ್ಞರ ಸಂಯೋಗದಿಂದ ಉಂಟಾಗು ತ್ತದೆ ಎಂದೀ ಪರಿಯಲ್ಲಿ ತಿಳಿದುಕೊ, ಅರಿತುಕೊ.

(ಭಾಷ್ಯ)

೮೨೬. ಕಃ ಪುನರಯಂ ಕ್ಷೇತ್ರಕ್ಷೇತ್ರಜ್ಞಯೋಃ ಸಂಯೋಗಃ ಅಭಿಪ್ರೇತಃ ? ನ ತಾವತ್ ರಜ್ಞಾ ಇವ ಘಟಸ್ಯ ಅವಯವಸಂಶ್ಲೇಷದ್ವಾರಕಃ ಸಂಬಂಧವಿಶೇಷಃ ಸಂಯೋಗಃ ಕ್ಷೇತ್ರೇಣ ಕ್ಷೇತ್ರಜ್ಞಸ್ಯ ಸಂಭವತಿ | ಆಕಾಶವತ್ ನಿರವಯವತ್ವಾತ್ | ನಾಪಿ ಸಮವಾಯಲಕ್ಷಣಃ ತನ್ನುಪಟಯೋರಿವ¹ | ಕ್ಷೇತ್ರಕ್ಷೇತ್ರಜ್ಞಯೋಃ ಇತರೇತರ-ಕಾರ್ಯಕಾರಣಭಾವಾನಭ್ಯುಪಗಮಾತ್ ಇತಿ | ಉಚ್ಯತೇ | ಕ್ಷೇತ್ರಕ್ಷೇತ್ರಜ್ಞಯೋಃ ವಿಷಯವಿಷಯಿಣೋಃ ಭಿನ್ನಸ್ವಭಾವಯೋಃ ಇತರೇತರತದ್ಧರ್ಮಾಧ್ಯಾಸಲಕ್ಷಣಃ ಸಂಯೋಗಃ ಕ್ಷೇತ್ರಕ್ಷೇತ್ರಜ್ಞಸ್ವರೂಪವಿವೇಕಾಭಾವನಿಬಂಧನಃ ರಜ್ಜುಶುಕ್ತಿಕಾದೀನಾಂ ತದ್ವಿವೇಕಜ್ಞಾನಾಭಾವಾತ್ ಅಧ್ಯಾರೋಪಿತಸರ್ಪರಜತಾದಿಸಂಯೋಗವತ್ | ಸೋಽಯಮ್ ಅಧ್ಯಾಸಸ್ವರೂಪಃ ಕ್ಷೇತ್ರಕ್ಷೇತ್ರಜ್ಞಸಂಯೋಗಃ ಮಿಥ್ಯಾಜ್ಞಾನಲಕ್ಷಣಃ | ಯಥಾಶಾಸ್ತ್ರಂ ಕ್ಷೇತ್ರಕ್ಷೇತ್ರಜ್ಞಲಕ್ಷಣಭೇದಪರಿಜ್ಞಾನಪೂರ್ವಕಂ ಪ್ರಾಗ್ಗರ್ಹಿತ-ರೂಪಾತ್ ಕ್ಷೇತ್ರಾತ್ ಮುಞ್ಚಾದಿವ ಇಷೀಕಾಂ ಯಥೋಕ್ತಲಕ್ಷಣಂ ಕ್ಷೇತ್ರಜ್ಞಂ ಪ್ರವಿಭಜ್ಯ² 'ನ ಸತ್ತನ್ನಾಸದುಚ್ಯತೇ' (೧೩-೧೨) ಇತ್ಯನೇನ ನಿರಸ್ತಸರ್ವೋಪಾಧಿ-ವಿಶೇಷಂ ಜ್ಞೇಯಂ ಬ್ರಹ್ಮ ಸ್ವರೂಪೇಣ³ ಯಃ ಪಶ್ಯತಿ, ಕ್ಷೇತ್ರಂ ಚ ಮಾಯಾನಿರ್ಮಿತ ಹಸ್ತಿಸ್ವಪ್ನದೃಷ್ಟವಸ್ತುಗನ್ಧವರ್ಣನಗರಾದಿವತ್⁴ 'ಅಸದೇವ ಸದಿವ ಅವಭಾಸತೇ' ಇತ್ಯೇವಂನಿಶ್ಚಿತವಿಜ್ಞಾನೋ ಯಃ, ತಸ್ಯ ಯಥೋಕ್ತಸಮ್ಯಗ್ಗರ್ಹನವಿರೋಧಾತ್ ಅಪಗಚ್ಛತಿ ಮಿಥ್ಯಾಜ್ಞಾನಮ್ | ತಸ್ಯ ಜನ್ಮಹೇತೋಃ ಅಪಗಮಾತ್ "ಯ ಏವಂ

1. ಮ|| ಮೈ|| ಗಳಲ್ಲಿಲ್ಲ. 2. 'ಪ್ರವಿಭಜ್ಯಮಾನಮ್' ಮ||

3. 'ಬ್ರಹ್ಮಸ್ವರೂಪೇಣ' ಎಂಬ ಮ|| ಮೈ|| ಪಾಠಕ್ಕಿಂತ ಇದು ಮೇಲು.

4. "ಮಾಯಾನಿರ್ಮಿತಹಸ್ತಿಹರ್ಮಾದಿವತ್, ಸ್ವಪ್ನದೃಷ್ಟವಸ್ತುವತ್, ಗನ್ಧವರ್ಣನಗರಾದಿವತ್' ಮ|| ಮೈ|| ಗು||

ವೇತ್ತಿ ಪುರುಷಂ ಪ್ರಕೃತಿಂ ಚ ಗುಣೈಃ ಸಹ" (೧೩-೨೬) ಇತ್ಯನೇನ ವಿದ್ವಾನ್ ಭೂಯೋ ನಾಭಿಜಾಯತೇ ಇತಿ ಯತ್ ಉಕ್ತಮ್, ತತ್ ಉಪಪನ್ನ ಮುಕ್ತಮ್ ||೨೬||

(ಭಾಷ್ಯಾರ್ಥ)

(ಆಕ್ಷೇಪ) :- ಈ ಕ್ಷೇತ್ರಕ್ಷೇತ್ರಜ್ಞರ ಸಂಯೋಗವೆಂಬುದು ಯಾವದೆಂದು (ಭಗವಂತನ) ಅಭಿಪ್ರಾಯವು ? ಮೊದಲನೆಯದಾಗಿ ಹಗ್ಗಕ್ಕೂ ಗಡಿಗೆಗೂ (ಆಗು) ವಂತೆ ಅವಯವಗಳ ಕೂಡುವಿಕೆಯಿಂದಾಗುವ ಸಂಬಂಧವಿಶೇಷವಾದ ಸಂಯೋಗವು ಕ್ಷೇತ್ರಕ್ಕೂ ಕ್ಷೇತ್ರಜ್ಞನಿಗೂ ಆಗುವಹಾಗಿಲ್ಲ ; ಏಕೆಂದರೆ (ಆತ್ಮನು) ಆಕಾಶದಂತೆ ಅವಯವಗಳಿಲ್ಲದವ(ನಾಗಿರುತ್ತಾನೆ). ಸಮವಾಯರೂಪವಾದ (ಸಂಬಂಧವೂ ಆಗುವಂ)ತಿಲ್ಲ ; ಏಕೆಂದರೆ ನೂಲುಬಟ್ಟೆಗಳಿಗಿರುವಂತೆ ಕ್ಷೇತ್ರಕ್ಷೇತ್ರಜ್ಞರುಗಳಿಗೆ ಪರಸ್ಪರವಾಗಿ ಕಾರ್ಯಕಾರಣಭಾವವನ್ನು¹ ಒಪ್ಪಿರುವದಿಲ್ಲವಲ್ಲ !

(ಪರಿಹಾರ) :- ಇದಕ್ಕೆ (ಉತ್ತರವನ್ನು) ಹೇಳುತ್ತೇವೆ : (ಒಂದು) ವಿಷಯ, (ಮತ್ತೊಂದು) ವಿಷಯ - (ಹೀಗಿದ್ದು), ಬೇರೆಬೇರೆಯ ಸ್ವಭಾವದವುಗಳಾಗಿರುವ ಕ್ಷೇತ್ರ, ಕ್ಷೇತ್ರಜ್ಞ - ಇವುಗಳಿಗೆ ಒಂದರಲ್ಲಿ ಮತ್ತೊಂದನ್ನೂ ಆ (ಮತ್ತೊಂದರ) ಧರ್ಮವನ್ನೂ (ಹುಟ್ಟುಗಟ್ಟುವದೆಂಬ) ಅಧ್ಯಾಸರೂಪವಾಗಿರುವದೇ ಸಂಯೋಗವು. (ಇದಕ್ಕೆ) ಕ್ಷೇತ್ರ, ಕ್ಷೇತ್ರಜ್ಞ - (ಇವರ) ಸ್ವರೂಪವನ್ನು ವಿಂಗಡಿಸಿ (ತಿಳಿದು) ಕೊಳ್ಳದೆ ಇರುವದೇ ಕಾರಣವು. ಹಗ್ಗ, ಕಪ್ಪೆಯಚಿಪ್ಪು - ಮುಂತಾದವುಗಳಿಗೆ ಅವುಗಳನ್ನು ವಿಂಗಡಿಸಿ (ಅರಿತು)ಕೊಳ್ಳದೆ ಇರುವದರಿಂದ ಆರೋಪಿತವಾಗಿರುವ ಹಾವು, ಬೆಳ್ಳಿ - ಮುಂತಾದವುಗಳ ಸಂಯೋಗದಂತೆಯೇ (ಇದು). ಈ ಅಧ್ಯಾಸ ರೂಪವಾದ ಕ್ಷೇತ್ರಕ್ಷೇತ್ರಜ್ಞರ ಸಂಯೋಗವು ಮಿಥ್ಯಾಜ್ಞಾನರೂಪವಾಗಿರುತ್ತದೆ.²

ಶಾಸ್ತ್ರದಲ್ಲಿ (ಹೇಳಿರುವಂತೆ) ಕ್ಷೇತ್ರಕ್ಷೇತ್ರಜ್ಞರ ಲಕ್ಷಣಗಳ ಭೇದವನ್ನು ತಿಳಿದುಕೊಳ್ಳುವ ಮೂಲಕ ಹಿಂದೆ ತಿಳಿಸಿರುವ ರೂಪದ ಕ್ಷೇತ್ರದಿಂದ - ನೊದೆ ಹುಲ್ಲಿನಿಂದ (ಅದರ) ಗಟ್ಟಿಯಾದ ಭಾಗವನ್ನು (ಬಿಡಿಸಿಕೊಳ್ಳುವಂತೆ) - ಹಿಂದೆ ಹೇಳಿರುವಂಥ ಕ್ಷೇತ್ರಜ್ಞನನ್ನು ವಿಂಗಡಿಸಿ "ಅದು ಸತ್ತೆನಿಸುವದಿಲ್ಲ, ಅಸತ್ತೆನಿಸು

1. ಕಾರ್ಯಕಾರಣ, ಗುಣಗುಣಿ, ಕ್ರಿಯೆ ಕ್ರಿಯೆಯುಳ್ಳದ್ದು, ಜಾತಿವ್ಯಕ್ತಿ - ಈ ದ್ವಂದ್ವಗಳಿಗೆ ಸಮವಾಯಸಂಬಂಧವಿರುವದೆಂದು ತಾರ್ಕಿಕರ ಕಲ್ಪನೆ. ಕ್ಷೇತ್ರಕ್ಷೇತ್ರಜ್ಞರಿಗೆ ಈ ಯಾವ ಬಗೆಯ ಸಂಬಂಧವೂ ಇಲ್ಲ.

2. ಮಿಥ್ಯಾಜ್ಞಾನ, ಮಿಥ್ಯಾಪ್ರತ್ಯಯ - ಎರಡೂ ಪರ್ಯಾಯಶಬ್ದಗಳು ; ಸೂ. ಭಾ. ಅಧ್ಯಾಸಭಾಷ್ಯವನ್ನು ನೋಡಿ.

ವದಿಲ್ಲ” (೧೩-೧೨) ಎಂಬೀ (ಶ್ಲೋಕದ ರೀತಿ)ಯಿಂದ ಯಾವದೊಂದು ಉಪಾಧಿಯೂ ಇಲ್ಲದ ಜ್ಞೇಯವಾದ ಬ್ರಹ್ಮವೆಂದು (ಅವನ) ಸ್ವರೂಪದಿಂದ ಯಾವನು ಕಂಡುಕೊಳ್ಳುವನೋ ಮತ್ತು ಕ್ಷೇತ್ರವನ್ನು ಮಾಯೆಯಿಂದ ನಿರ್ಮಿತವಾದ ಆನೆ, ಕನಸಿನಲ್ಲಿ ಕಂಡ ವಸ್ತು, ಗಂಧರ್ವನಗರ - ಮುಂತಾದವುಗಳಂತೆ (ಇದು) ಅಸತ್ತಾಗಿಯೇ (ಇದ್ದುಕೊಂಡು) ಸತ್ತಿನಂತೆ ಕಾಣುತ್ತದೆ - ಎಂದೀ ಪರಿಯಲ್ಲಿ ಯಾವನಿಗೆ ನಿಶ್ಚಿತವಾದ ಅರಿವು ಉಂಟಾಗುವದೋ ಅವನಿಗೆ ಈ ಹೇಳಿದ ಸಮ್ಯಗ್ದರ್ಶನಕ್ಕೆ - ವಿರುದ್ಧವಾಗಿರುವದರಿಂದ ಮಿಥ್ಯಾಜ್ಞಾನವು ತೊಲಗುತ್ತದೆ. ಅವನಿಗೆ ಜನ್ಮಕ್ಕೆ ಕಾರಣವಾದ (ಈ ಅಜ್ಞಾನವು) ಹೋಗಿರುವದರಿಂದ “ಯಾವನು ಹೀಗೆ ಪುರುಷನನ್ನೂ ಪ್ರಕೃತಿಯನ್ನೂ ಗುಣಗಳೊಡನೆ ಅರಿತುಕೊಳ್ಳುವನೋ” (೧೩-೨೩) ಎಂಬೀ (ಶ್ಲೋಕ)ದಿಂದ ಜ್ಞಾನಿಯು ಮತ್ತೆ ಹುಟ್ಟುವದಿಲ್ಲ - ಎಂದು ಹೇಳಿದೆಯಲ್ಲ, ಅದು ಯುಕ್ತಿಗನುಸಾರವಾಗಿ¹ ಹೇಳಿದ್ದಾಗಿದೆ.

ಅವಿದ್ಯೆಯನ್ನು ಕಳೆಯುವ ಜ್ಞಾನ

(ಭಾಷ್ಯ)

೮೨೨. “ನ ಸ ಭೂಯೋಽಭಿಜಾಯತೇ” (೧೩-೨೩) ಇತಿ ಸಮ್ಯಗ್ದರ್ಶನ ಫಲಮ್ ಅವಿದ್ಯಾದಿಸಂಸಾರಬೀಜನಿವೃತ್ತಿದ್ವಾರೇಣ ಜನ್ಮಾಭಾವಃ ಉಕ್ತಃ | ಜನ್ಮ-ಕಾರಣಂ ಚ ಅವಿದ್ಯಾನಿಮಿತ್ತಕಃ ಕ್ಷೇತ್ರಕ್ಷೇತ್ರಜ್ಞಸಂಯೋಗಃ ಉಕ್ತಃ | ಅತಃ ತಸ್ಯಾ ಅವಿದ್ಯಾಯಾಃ ನಿವರ್ತಕಂ ಸಮ್ಯಗ್ದರ್ಶನಮ್ ಉಕ್ತಮಪಿ ಪುನಃ ಶಬ್ದಾಂತರೇಣ ಉಚ್ಯತೇ -

(ಭಾಷ್ಯಾರ್ಥ)

“ಅವನು ಮತ್ತೆ ಹುಟ್ಟುವದಿಲ್ಲ” (೧೩-೨೩) ಎಂಬ (ಶ್ಲೋಕದಲ್ಲಿ) ಸಮ್ಯಗ್ದರ್ಶನಕ್ಕೆ ಫಲವು ಅವಿದ್ಯೆಯೇ ಮುಂತಾದ ಸಂಸಾರಬೀಜವನ್ನು ಹೋಗಲಾಡಿಸುವದರ ಮೂಲಕ ಜನ್ಮವಿಲ್ಲದಂತೆ ಆಗುವದು ಎಂದು ಹೇಳಿರುತ್ತದೆ. ಮತ್ತು ಜನ್ಮಕ್ಕೆ ಕಾರಣವು ಅವಿದ್ಯೆಯೆಂಬ ನಿಮಿತ್ತದಿಂದ ಆಗಿರುವ ಕ್ಷೇತ್ರ ಕ್ಷೇತ್ರಜ್ಞಸಂಯೋಗವು ಎಂದು (ಹಿಂದಿನ ಶ್ಲೋಕದಲ್ಲಿ) ಹೇಳಿದ್ದಾಗಿದೆ. ಆದ್ದರಿಂದ ಆ

1. ಅಧ್ಯಾಸದಿಂದಾಗಿರುವ ಪ್ರಕೃತಿಪುರುಷಸಂಯೋಗವೇ ಜನ್ಮಕ್ಕೆ ನಿಮಿತ್ತವಾಗಿರುವದರಿಂದ ಸರಿಯಾದ ತಿಳಿವಳಿಕೆಯಿಂದ ಅದು ಇಲ್ಲವಾಗುವದೆಂಬುದು ಯುಕ್ತವಾಗಿದೆ ಎಂದು ಭಾವ.

ಅವಿದ್ಯೆಯನ್ನು ಕಳೆಯುವ ಸಮ್ಯಗ್ದರ್ಶನವನ್ನು (ಈ ಮೊದಲೇ) ಹೇಳಿದ್ದರೂ (ಅದನ್ನು) ಮತ್ತು ಬೇರೆಯ ಮಾತುಗಳಿಂದ ಹೇಳಲಾಗುತ್ತದೆ :-

ಸಮಂ ಸರ್ವೇಷು ಭೂತೇಷು ತಿಷ್ಠಂತಂ ಪರಮೇಶ್ವರಮ್ |

ವಿನಶ್ಯತ್ಸ್ವವಿನಶ್ಯಂತಂ ಯಃ ಪಶ್ಯತಿ ಸ ಪಶ್ಯತಿ

||೨೨||

೨೨. ಸರ್ವಭೂತಗಳಲ್ಲಿಯೂ ಸಮನಾಗಿ ಇರುವ, (ಅವು) ನಾಶವಾದರೆ ನಾಶವಾಗದೆ ಇರುವ ಪರಮೇಶ್ವರನನ್ನು ಯಾವನು ಕಂಡುಕೊಳ್ಳುತ್ತಾನೋ ಅವನೇ ಕಾಣುತ್ತಾನೆ.

(ಭಾಷ್ಯ)

೮೨೮. ಸಮಂ ನಿರ್ವಿಶೇಷಂ ತಿಷ್ಠಂತಂ ಸ್ಥಿತಿಂ ಕುರ್ವಂತಮ್ | ಕ್ವ ? ಸರ್ವೇಷು¹ ಭೂತೇಷು ಬ್ರಹ್ಮಾದಿಸ್ಥಾವರಾಂತೇಷು ಪ್ರಾಣಿಷು | ಕಮ್ ? ಪರಮೇಶ್ವರಂ ದೇಹೇಂದ್ರಿಯಮನೋಬುದ್ಧವ್ಯಕ್ತಾತ್ಮನಃ ಅಪೇಕ್ಷ್ಯ ಪರಮಶ್ಚ ಅಸೌ ಈಶ್ವರಶ್ಚ ಈಶನಶೀಲಶ್ಚ ಇತಿ² ಪರಮೇಶ್ವರಃ ತಂ ಸರ್ವೇಷು ಭೂತೇಷು ಸಮಂ ತಿಷ್ಠಂತಮ್ | ತಾನಿ ವಿಶಿನಷ್ಟಿ 'ವಿನಶ್ಯತ್ಸ್ವ' ಇತಿ, ತಂ ಚ ಪರಮೇಶ್ವರಮ್ 'ಅವಿನಶ್ಯಂತಮ್' ಇತಿ, ಭೂತಾನಾಂ ಪರಮೇಶ್ವರಸ್ಯ ಚ ಅತ್ಯಂತವೈಲಕ್ಷಣ್ಯಪ್ರದರ್ಶನಾರ್ಥಮ್ | ಕಥಮ್ ? ಸರ್ವೇಷಾಂ ಹಿ ಭಾವವಿಕಾರಾಣಾಂ ಜನಿಲಕ್ಷಣಃ ಭಾವವಿಕಾರಃ ಮೂಲಮ್ | ಜನ್ಮೋತ್ತರಭಾವಿನಃ ಅನ್ಯೇ ಸರ್ವೇ ಭಾವವಿಕಾರಾಃ ವಿನಾಶಾನ್ತಾಃ | ವಿನಾಶಾತ್ ಪರಃ ನ ಕಶ್ಚಿತ್ ಅಸ್ತಿ ಭಾವವಿಕಾರಃ | ಭಾವಾಭಾವಾತ್ | ಸತಿ ಹಿ ಧರ್ಮಿಣಿ ಧರ್ಮಾ ಭವಂತಿ | ಅತಃ ಅನ್ತಃಭಾವವಿಕಾರಾಭಾವಾನುವಾದೇನ³ ಪೂರ್ವಭಾವಿನಃ⁴ ಸರ್ವೇ ಭಾವವಿಕಾರಾಃ ಪ್ರತಿಷಿದ್ಧಾ ಭವಂತಿ ಸಹ ಕಾರ್ಯಿ⁵ | ತಸ್ಮಾತ್ ಸರ್ವಭೂತೈಃ ವೈಲಕ್ಷಣ್ಯಮ್ ಅತ್ಯಂತಮೇವ ಪರಮೇಶ್ವರಸ್ಯ ಸಿದ್ಧಮ್ | ನಿರ್ವಿಶೇಷತ್ವಮ್, ಏಕತ್ವಂ ಚ | ಯ ಏವಂ ಯಥೋಕ್ತಂ ಪರಮೇಶ್ವರಂ ಪಶ್ಯತಿ ಸ ಪಶ್ಯತಿ⁶ ||

1. 'ಸರ್ವೇಷು ಸಮಸ್ತೇಷು' ಮ|| ಮೈ|| ವಾ||

2. 'ಅಪೇಕ್ಷ್ಯ ಪರಮೇಶ್ವರಃ' ಎಂದಿಷ್ಟೇ ಅ|| ನಿ|| ವಾ||

3. 'ವಿಕಾರಾಭಾವೋಪಪಾದನೇನ' ಮ||

4. 'ತತ್ಪೂರ್ವಭಾವಿನಃ' ಮ|| ಮೈ||

5. 'ತತ್ಕಾರ್ಯಿ' ಮ|| ಮೈ||

6. 'ಪಶ್ಯತಿ ಇತಿ' ಮ||

(ಭಾಷ್ಯಾರ್ಥ)

ಸಮವಾಗಿ ಎಂದರೆ (ಯಾವ) ವಿಶೇಷವೂ ಇಲ್ಲದೆ, 'ತಿಷ್ಠಂತಮಾ' ಇರುವಿಕೆಯನ್ನು ಮಾಡುತ್ತಿರುವ¹ (ಎಂದರ್ಥ). ಎಲ್ಲಿ ? ಸರ್ವಭೂತಗಳಲ್ಲಿಯೂ ಬ್ರಹ್ಮನನ್ನು ಮೊದಲುಮಾಡಿಕೊಂಡು ಸ್ಥಾವರದವರೆಗಿನ ಪ್ರಾಣಿಗಳಲ್ಲಿ (ಇರುವ) ಯಾವನನ್ನು ? ಪರಮೇಶ್ವರನನ್ನು - ದೇಹ, ಇಂದ್ರಿಯಗಳು, ಮನಸ್ಸು, ಬುದ್ಧಿ, ಅವ್ಯಕ್ತ² - ಎಂಬ ಆತ್ಮರುಗಳಿಗೆ ಹೋಲಿಸಿದರೆ ಪರಮನೂ ಈಶ್ವರನೂ ಎಂದರೆ (ಎಲ್ಲವನ್ನೂ) ಆಳುವ ಸ್ವಭಾವದವನೂ ಆಗಿರುವದರಿಂದ (ಆತ್ಮನು) ಪರಮೇಶ್ವರನು ; ಆ ಸರ್ವಭೂತಗಳಲ್ಲಿಯೂ ಸಮನಾಗಿ ಇದ್ದುಕೊಂಡಿರುವ (ಪರಮೇಶ್ವರನನ್ನು). ಆ (ಭೂತಗಳನ್ನು) 'ನಾಶವಾಗುವ' ಎಂದೂ ಆ ಪರಮೇಶ್ವರನನ್ನು 'ನಾಶವಾಗದಿರುವ' ಎಂದೂ, ಭೂತಗಳಿಗೂ ಪರಮೇಶ್ವರನಿಗೂ ಅತ್ಯಂತವಾಗಿರುವ ವೈಲಕ್ಷಣ್ಯವನ್ನು ತಿಳಿಸುವದಕ್ಕಾಗಿ, (ಭಗವಂತನು) ವಿಶೇಷಣದಿಂದ (ತಿಳಿಸಿರು) ತ್ತಾನೆ. (ಅದು) ಹೇಗೆ ? (ಎಂದರೆ) ಭಾವವಿಕಾರಗಳಿಗೆಲ್ಲ ಹುಟ್ಟುವಿಕೆಯೆಂಬ ಭಾವವಿಕಾರವೇ ಮೂಲವು ; ವಿನಾಶದವರೆಗಿನ ಮಿಕ್ಕ ಭಾವವಿಕಾರಗಳೆಲ್ಲ ಜನ್ಮವಾದಮೇಲೆ ಉಂಟಾಗುವವುಗಳು. ವಿನಾಶವಾದಮೇಲೆ ಯಾವ ಭಾವವಿಕಾರವೂ ಇರುವದಿಲ್ಲ ; ಏಕೆಂದರೆ (ಆಮೇಲೆ) ಭಾವವೇ³ ಇರುವದಿಲ್ಲ. ಧರ್ಮಿಯಿದ್ದರೇ ಅಲ್ಲವೆ, ಧರ್ಮಗಳು ಇರುವದು ? ಆದ್ದರಿಂದ ಕೊನೆಯ ಭಾವವಿಕಾರವು ಇಲ್ಲವೆಂದು ಅನುವಾದಮಾಡಿಕೊಂಡಿರುವದರಿಂದ⁴ (ಅದರ) ಹಿಂದೆ ಆಗುವ ಭಾವವಿಕಾರಗಳು ಯಾವವೂ ಇಲ್ಲವೆಂದು, ಅವುಗಳ ಕಾರ್ಯಗಳೊಡನೆ⁵ ಅಲ್ಲಗಳೆದಂತೆ ಆಯಿತು. ಆದ್ದರಿಂದ ಸರ್ವಭೂತಗಳಿಗಿಂತಲೂ ಪರಮೇಶ್ವರನಿಗೆ ಅತ್ಯಂತ

1. ಇರುವ.
2. ಅವ್ಯಕ್ತವೆಂದರೆ ಅವ್ಯಕ್ತವು. ಅಹಂಕಾರದ ಅವ್ಯಕ್ತವಸ್ಥೆ. ಇಲ್ಲಿ ಅಹಂಕಾರವೆಂದಿಟ್ಟುಕೊಂಡರೂ ಸಾಕಾಗುತ್ತದೆ.
3. ಧರ್ಮಿಯಾದ ವಸ್ತುವೇ.
4. ನಾಶವಿಲ್ಲದವನೆಂದು ಇಲ್ಲಿ ಹೇಳಿರುವದು ಆತ್ಮನು ಯಾವ ವಿಕಾರವೂ ಇಲ್ಲದವನೆಂದು ತಿಳಿಸುವದಕ್ಕೆ - ಎಂದಭಿಪ್ರಾಯ.
5. ಹಿಂದಿನ ವಿಕಾರಕ್ಕೆ ಮುಂದಿನ ವಿಕಾರವು ಕಾರ್ಯವೆಂದಾದರೂ ಅರ್ಥಮಾಡಬಹುದು. ಜನ್ಮದಿಂದ ಆಗುವ ದುಃಖಾದಿಕಾರ್ಯವು ಎಂದೂ ಒಂದೊಂದು ವಿಕಾರಕ್ಕೂ ಅನೇಕ ಕಾರ್ಯಗಳುಂಟು ಎಂದೂ ಅರ್ಥಮಾಡಬಹುದು.

ವೈಲಕ್ಷಣ್ಯವು¹ ಸಿದ್ಧವಾಯಿತು. ಅವನು (ಯಾವ) ವಿಶೇಷವೂ ಇಲ್ಲದವನೆಂತಲೂ ಒಬ್ಬನೇ ಎಂತಲೂ ಸಿದ್ಧವಾಯಿತು.² ಯಾವನು ಹೀಗೆ ಮೇಲೆ ಹೇಳಿದಂಥ ಪರಮೇಶ್ವರನನ್ನು ಕಂಡುಕೊಂಡಿರುವನೋ ಅವನೇ ಕಂಡಿರುತ್ತಾನೆ.

(ಭಾಷ್ಯ)

೮೨೯. ನನು ಸರ್ವೋಽಪಿ ಲೋಕಃ ಪಶ್ಯತಿ, ಕಿಂ ವಿಶೇಷಣೇನ ಇತಿ ? ಸತ್ಯಂ ಪಶ್ಯತಿ, ಕಿಂ ತು ವಿಪರೀತಂ ಪಶ್ಯತಿ | ಅತಃ ವಿಶಿನಷ್ಟಿ ಸ ಏವ ಪಶ್ಯತಿ ಇತಿ | ಯಥಾ ತಿಮಿರದೃಷ್ಟಿಃ ಅನೇಕಂ ಚನ್ದ್ರಂ ಪಶ್ಯತಿ | ತಮ್ ಅಪೇಕ್ಷ್ಯ ಏಕಚನ್ದ್ರದರ್ಶೀ ವಿಶಿಷ್ಯತೇ ಸ ಏವ ಪಶ್ಯತಿ ಇತಿ, ತಥೈವ ಇಹಾಪಿ ಏಕಮ್ ಅವಿಭಕ್ತಂ ಯಥೋಕ್ತಮ್ ಆತ್ಮಾನಂ ಯಃ ಪಶ್ಯತಿ ಸ ವಿಭಕ್ತಾನೇಕಾತ್ಮವಿಪರೀತ-ದರ್ಶಿಭ್ಯಃ ವಿಶಿಷ್ಯತೇ ಸ ಏವ ಪಶ್ಯತಿ ಇತಿ | ಇತರೇ ಪಶ್ಯಂತೋಽಪಿ ನ ಪಶ್ಯಂತಿ | ವಿಪರೀತದರ್ಶಿತ್ವಾತ್ ಅನೇಕಚನ್ದ್ರದರ್ಶಿವತ್ ಇತ್ಯರ್ಥಃ ||೨೭||

(ಭಾಷ್ಯಾರ್ಥ)

(ಆಕ್ಷೇಪ) :- ಪ್ರತಿಯೊಬ್ಬ ಮನುಷ್ಯನೂ ಕಂಡೇ ಇರುತ್ತಾನೆ. (ಹೀಗಿರುವಲ್ಲಿ ಅವನೇ ಕಂಡಿರುತ್ತಾನೆ ಎಂದು) ವಿಶೇಷವಾಗಿ ಹೇಳಿದ್ದರಿಂದ ಪ್ರಯೋಜನವೇನು ?

(ಪರಿಹಾರ) :- ನಿಜ. ಪ್ರತಿಯೊಬ್ಬನೂ ಕಂಡಿರುತ್ತಾನೆ. ಆದರೆ (ಅವನು) ಕಂಡಿರುವುದು ವಿರುದ್ಧವಾಗಿ. ಆದ್ದರಿಂದ ಅವನೇ ಕಂಡಿರುತ್ತಾನೆ ಎಂದು (ಭಗವಂತನು) ವಿಶೇಷವಾಗಿ ಹೇಳುತ್ತಿದಾನೆ. ಕಣ್ಣುಪರೆಯಿದ್ದವನು ಅನೇಕಚಂದ್ರರುಗಳನ್ನು ಕಾಣುತ್ತಾನೆ ; ಅವನಿಗೆ ಹೋಲಿಸಿದರೆ ಒಬ್ಬ ಚಂದ್ರನನ್ನು ಕಾಣುವವನನ್ನು 'ಅವನೇ (ಸರಿಯಾಗಿ) ಕಂಡಿರುತ್ತಾನೆ' ಎಂದು ಹೇಗೆ ವಿಶೇಷವಾಗಿ (ಹೇಳುತ್ತೇ)ವೋ ಹಾಗೆಯೇ ಇಲ್ಲಿಯೂ ಒಬ್ಬನೇ ಆಗಿ ವಿಭಾಗವಿಲ್ಲದೆ ಇರುವ ಮೇಲೆ ಹೇಳಿರುವಂಥ ಆತ್ಮನನ್ನು ಯಾವನು ಕಂಡಿರುತ್ತಾನೋ, ಅವನನ್ನು ವಿಭಕ್ತರಾಗಿರುವ, ಅನೇಕ ಆತ್ಮರನ್ನು ತಪ್ಪಾಗಿ ಕಾಣುವ ಮಿಕ್ಕ(ಜನ)ರಿಗಿಂತಲೂ (ವಿಂಗಡಿಸಿ) 'ಅವನೇ ಕಂಡಿರುತ್ತಾನೆ' ಎಂದು ವಿಶೇಷವಾಗಿ ಹೇಳಿರುತ್ತದೆ. ಮಿಕ್ಕವರು ಕಂಡರೂ (ಸರಿಯಾಗಿ) ಕಂಡಿರುವದಿಲ್ಲ ; ಏಕೆಂದರೆ (ಅವರು) ಅನೇಕಚಂದ್ರರನ್ನು ಕಾಣುವಂತೆ ವಿರುದ್ಧವಾಗಿ ಕಂಡವರಾಗಿರುತ್ತಾರೆ ಎಂದರ್ಥ.

1. ಭೂತಗಳಿಗೆ ಎಲ್ಲಾ ವಿಕಾರಗಳೂ ಉಂಟು ; ಆತ್ಮನಿಗೆ ಯಾವ ವಿಕಾರವೂ ಇಲ್ಲ. ಗೀ. ಭಾ. ೨-೨೦ (ಭಾ. ಭಾ. ೩೯) ನೋಡಿ.

2. ಏಕೆಂದರೆ ಅನೇಕತ್ವವೂ ಸವಿಶೇಷತ್ವವೂ ಭೂತಗಳಿಗೇ ಸೇರಿದ್ದು.

(ಭಾಷ್ಯ)

೮೩೦. ಯಥೋಕ್ತಸ್ಯ ಸಮ್ಯಗ್ದರ್ಶನಸ್ಯ ಫಲವಚನೇನ ಸ್ತುತಿಃ ಕರ್ತವ್ಯಾ ಇತಿ ಶ್ಲೋಕಃ ಆರಭ್ಯತೇ -

(ಭಾಷ್ಯಾರ್ಥ)

(ಈ) ಹೇಳಿದಂಥ ಸಮ್ಯಗ್ದರ್ಶನಕ್ಕೆ ಫಲವನ್ನು ಹೇಳುವದರಿಂದ (ಅದನ್ನು) ಹೊಗಳುವದಕ್ಕಾಗಿ (ಈ) ಶ್ಲೋಕವನ್ನು ಆರಂಭಿಸಿರುತ್ತದೆ :-

ಸಮಂ ಪಶ್ಯನ್ ಹಿ ಸರ್ವತ್ರ ಸಮವಸ್ಥಿತಮೀಶ್ವರಮ್ |

ನ ಹಿನಸ್ತಾತ್ಮನಾತ್ಮಾನಂ ತತೋ ಯಾತಿ ಪರಾಂ ಗತಿಮ್ ||೨೮||

೨೮. ಏಕೆಂದರೆ ಎಲ್ಲೆಲ್ಲಿಯೂ ಸಮನಾಗಿ ಇದ್ದುಕೊಂಡಿರುವ ಈಶ್ವರನನ್ನು ಸಮನಾಗಿ ಕಾಣುತ್ತಿರುವವನು ತನ್ನನ್ನು ತನ್ನಿಂದ ಕೊಲ್ಲುವದಿಲ್ಲ. ಅದರಿಂದ ಪರಗತಿಯನ್ನು ಹೊಂದುತ್ತಾನೆ.

(ಭಾಷ್ಯ)

೮೩೧. ಸಮಂ ಪಶ್ಯನ್ ಉಪಲಭಮಾನಃ ಹಿ ಯಸ್ಮಾತ್ ಸರ್ವತ್ರ ಸರ್ವಭೂತೇಷು ಸಮವಸ್ಥಿತಂ ತುಲ್ಯತಯಾ ಅವಸ್ಥಿತಮ್ ಈಶ್ವರಮ್ ಅತೀತಾನಂತರಶ್ಲೋಕೋಕ್ತಲಕ್ಷಣಮ್ ಇತ್ಯರ್ಥಃ | ಸಮಂ ಪಶ್ಯನ್ ಕಿಮ್ ? ನ ಹಿನಸ್ತಿ ಹಿಂಸಾಂ ನ ಕರೋತಿ ಆತ್ಮನಾ ಸ್ವೇನೈವ ಸ್ವಮ್ ಆತ್ಮಾನಮ್ | ತತಃ ತದಹಿಂಸನಾತ್ ಯಾತಿ ಪರಾಂ ಪ್ರಕೃಷ್ಟಾಂ ಗತಿಂ ಮೋಕ್ಷಾಭ್ಯಾಮ್ ||

(ಭಾಷ್ಯಾರ್ಥ)

ಏಕೆಂದರೆ ಎಲ್ಲೆಲ್ಲಿಯೂ ಸಮಸ್ತಪ್ರಾಣಿಗಳಲ್ಲಿಯೂ ಸಮವಸ್ಥಿತನಾಗಿರುವ ಸಮನಾಗಿ ಇದ್ದುಕೊಂಡಿರುವ, ಹಿಂದಿನ ಶ್ಲೋಕದಲ್ಲಿ ಹೇಳಿರುವಂಥ ಈಶ್ವರನನ್ನು ಸಮವಾಗಿ ಕಾಣುತ್ತಿರುವವನು ಎಂದರ್ಥ. ಸಮವಾಗಿ ಕಾಣುತ್ತಿರುವವನು ಏನು ? (ಎಂದರೆ) : ಆತ್ಮನಿಂದ ತನ್ನಿಂದಲೇ, ಆತ್ಮನನ್ನು ತನ್ನನ್ನು ಕೊಲ್ಲುವದಿಲ್ಲ, ಕೊಲೆ ಮಾಡಿಕೊಳ್ಳುವದಿಲ್ಲ. ಅದರಿಂದ ಆ (ಆತ್ಮನನ್ನು) ಕೊಲ್ಲದೆ ಇರುವದರಿಂದ ಪರಗತಿಯನ್ನು ಉತ್ಪುಷ್ಟವಾದ ಮೋಕ್ಷವೆಂಬ ಗತಿಯನ್ನು ಹೊಂದುತ್ತಾನೆ.

(ಭಾಷ್ಯ)

೮೩೨. ನನು ನೈವ ಕಶ್ಚಿತ್ ಪ್ರಾಣೇ ಸ್ವಯಂ ಸ್ವಮ್ ಆತ್ಮಾನಂ ಹಿನಸ್ತಿ | ಕಥಮ್ ಉಚ್ಯತೇ ಅಪ್ರಾಪ್ತಮ್, ನ ಹಿನಸ್ತಿ ಇತಿ | ಯಥಾ “ನ ಪೃಥಿವ್ಯಾಂ ನಾನ್ತರಿಕ್ಷೇ

ನ ದಿವ್ಯಗ್ನಿಶ್ಚೇತವ್ಯಃ¹” (ತೈ. ಸಂ. ೫-೨-೨) ಇತ್ಯಾದಿ | ನೈಷ ದೋಷಃ | ಅಜ್ಞಾನಾಮ್ ಆತ್ಮತಿರಸ್ಕರಣೋಪಪತ್ತೇಃ | ಸರ್ವೋ ಹಿ ಅಜ್ಞಃ ಅತ್ಯಂತಪ್ರಸಿದ್ಧಂ ಸಾಕ್ಷಾತ್ ಅಪರೋಕ್ಷಾತ್² ಆತ್ಮಾನಂ ತಿರಸ್ಪತ್ಯ ಅನಾತ್ಮಾನಮ್ ಆತ್ಮತ್ವೇನ ಪರಿಗೃಹ್ಯ ತಮಪಿ ಧರ್ಮಾಧರ್ಮೌ ಕೃತ್ವಾ ಉಪಾತ್ತಮ್ ಆತ್ಮಾನಂ ಹತ್ವಾ ಅನ್ಯಮಾತ್ಮಾನಮ್ ಉಪಾದತ್ತೇ ನವಮ್ | ತಂ ಚ ಏವಂ ಹತ್ವಾ ಅನ್ಯಮ್ | ಏವಂ³ ತಮಪಿ ಹತ್ವಾ ಅನ್ಯಮ್ - ಇತ್ಯೇವಮ್ ಉಪಾತ್ತಮ್⁴ ಆತ್ಮಾನಂ ಹನ್ತಿ ಇತಿ ಆತ್ಮಹಾ ಸರ್ವೋಽಜ್ಞಃ | ಯಸ್ತು ಪರಮಾರ್ಥಾತ್ಮಾ ಅಸಾವಪಿ ಸರ್ವದಾ ಅವಿದ್ಯಯಾ ಹತ ಇವ⁵ | ವಿದ್ಯಮಾನಫಲಾಭಾವಾತ್ | ಇತಿ ಸರ್ವೇ ಆತ್ಮಹನ ಏವ ಅವಿದ್ವಾಂಸಃ | ಯಸ್ತು ಇತರಃ ಯಥೋಕ್ತಾತ್ಮದರ್ಶೀ ಸಃ ಉಭಯಥಾಪಿ ಆತ್ಮನಾ ಆತ್ಮಾನಂ ನ ಹಿನ್ಸಿ ನ ಹನ್ತಿ⁶ | ತತಃ ಯಾತಿ ಪರಾಂ ಗತಿಮ್ ಯಥೋಕ್ತಂ ಫಲಂ ತಸ್ಯ ಭವತಿ ಇತ್ಯರ್ಥಃ ||೨೮||

(ಭಾಷ್ಯಾರ್ಥ)

(ಅಕ್ಷೇಪ) :- ಯಾವನೊಬ್ಬ ಪ್ರಾಣಿಯೂ ತಾನೇ ತನ್ನ ಆತ್ಮನನ್ನು ಕೊಂದುಕೊಳ್ಳುವದಿಲ್ಲವಲ್ಲ ! (ಹೀಗಿರುವಲ್ಲಿ ಅವನು ತನ್ನನ್ನು ತಾನು) ಕೊಂದು-ಕೊಳ್ಳುವದಿಲ್ಲ ಎಂದು ಆಗದೆ ಇರುವದನ್ನು ಹೇಳಿ ನಿಷೇಧಿಸಿದ್ದು ಹೇಗೆ (ಸರಿ) ? “ಭೂಮಿಯಲ್ಲಿ ಅಗ್ನಿಯನ್ನು ಚಯನಮಾಡಬಾರದು, ಅಂತರಿಕ್ಷದಲ್ಲಿಯೂ (ಮಾಡ)ಬಾರದು, ಸ್ವರ್ಗದಲ್ಲಿಯೂ (ಮಾಡ)ಬಾರದು” (ತೈ. ಸಂ. ೫-೨-೨) ಎಂದಂತೆ ಆಗುವದಿಲ್ಲವೆ⁷ ?

(ಪರಿಹಾರ) :- ಇದೇನೂ ತಪ್ಪಲ್ಲ. ಏಕೆಂದರೆ ಅಜ್ಞರು ಆತ್ಮನನ್ನು ಮುಚ್ಚಿಹಾಕುತ್ತಾರೆಂಬುದು ಯುಕ್ತವಾಗುತ್ತದೆ. ಅಜ್ಞನಾದವನು ಪ್ರತಿಯೊಬ್ಬನೂ ಅತ್ಯಂತಪ್ರಸಿದ್ಧನಾಗಿ ಸಾಕ್ಷಾತ್ತಾಗಿ ಅಪರೋಕ್ಷನಾಗಿರುವ⁸ ಆತ್ಮನನ್ನು ಮುಚ್ಚಿಹಾಕಿ

1. ಮ|| ಮೈ|| ಗು|| ಪಾಠವಿದು ; ಅ|| ನಿ|| ವಾ|| ಗಳಲ್ಲಿರುವದು ಮಂತ್ರಾರ್ಥ.
2. ‘ಅಪರೋಕ್ಷಮ್’ ಮ|| ಮೈ||
3. ‘ತಂ ಚ..... ಏವಂ’ ಇಲ್ಲಿಯವರೆಗಿನ ಭಾಷ್ಯಭಾಗವು ಮ|| ಮೈ|| ಗಳಲ್ಲಿಲ್ಲ.
4. “ಉಪಾತ್ತಮ್ ಉಪಾತ್ತಮ್” ಮ|| ಮೈ|| ಅ||
5. ‘ಹತ ಏವ’ ಮ|| ಮೈ||
6. ‘ನ ಹಿನ್ಸಿ’ ಎಂದಿಷ್ಟೇ ನಿ||
7. ಅಂತರಿಕ್ಷದಲ್ಲಾಗಲಿ ಸ್ವರ್ಗದಲ್ಲಾಗಲಿ ಮನುಷ್ಯರು ಅಗ್ನಿಚಯನವನ್ನು ಮಾಡುವ ಸಂಭವವೇ ಇಲ್ಲ ; ಆದ್ದರಿಂದ ಅದು ಅಪ್ರಾಪ್ತನಿಷೇಧ.
8. ಬೃ. ೩-೪-೧ ರ ಸೂಚನೆ.

ಅನಾತ್ಮವನ್ನೇ ಆತ್ಮನೆಂದು ಸ್ವೀಕರಿಸಿ ಧರ್ಮಾಧರ್ಮವನ್ನು ಮಾಡಿ ಹಾಗೆ ಸ್ವೀಕರಿಸಿದ ಆ (ಆತ್ಮನನ್ನು)ಕೂಡ ಕೊಂದು ಮತ್ತೊಬ್ಬ ಹೊಸ ಆತ್ಮನನ್ನು ತೆಗೆದು ಕೊಳ್ಳುತ್ತಾನೆ. ಅವನನ್ನೂ ಹೀಗೆಯೇ ಕೊಂದುಹಾಕಿ ಮತ್ತೊಬ್ಬನನ್ನು, ಹಾಗೂ ಅವನನ್ನೂ ಕೊಂದು ಮತ್ತೊಬ್ಬನನ್ನು (ಸ್ವೀಕರಿಸುತ್ತಾನೆ).¹ ಇಂತೀಪರಿಯಲ್ಲಿ ತಾನು ಸ್ವೀಕರಿಸಿದ ಆತ್ಮನನ್ನು ಕೊಲ್ಲುತ್ತಾನಾದ್ದರಿಂದ ಪ್ರತಿಯೊಬ್ಬ ಅಜ್ಞಾನೂ ಆತ್ಮಘ್ನ (ನೆನಿಸುವನು, ಇನ್ನು) ನಿಜವಾಗಿಯೂ ಆತ್ಮ(ನಾದವನಿರು)ವನಲ್ಲ,² ಅವನೂ ಅವಿದ್ಯೆಯಿಂದ ಯಾವಾಗಲೂ ಹತನಾದಂತೆಯೇ ಇರುತ್ತಾನೆ. ಏಕೆಂದರೆ ಇದ್ದರೆ (ಆಗಬೇಕಾದ) ಫಲವು ಆಗಿರುವದಿಲ್ಲ.³ ಆದ್ದರಿಂದ ಅಜ್ಞರೆಲ್ಲರೂ ಆತ್ಮನನ್ನು ಕೊಲ್ಲುವವರೇ.⁴ ಆದರೆ ಮೇಲೆ ಹೇಳಿರುವ ಆತ್ಮನನ್ನು ಅರಿತುಕೊಂಡಿರುವ ಇನ್ನೊಬ್ಬನಿದಾನಲ್ಲ, ಅವನು (ಈ) ಎರಡು ಬಗೆಯಿಂದಲೂ⁵ ತನ್ನಿಂದ ತನ್ನನ್ನು ಹಿಂಸೆಮಾಡಿಕೊಳ್ಳುವದಿಲ್ಲ, ಕೊಂದುಕೊಳ್ಳುವದಿಲ್ಲ. ಅದರಿಂದ ಪರಗತಿಯನ್ನು ಹೊಂದುತ್ತಾನೆ. ಮೇಲೆ ಹೇಳಿರುವ ಫಲವು⁶ ಅವನಿಗೆ ಆಗುತ್ತದೆ ಎಂದರ್ಥ.

(ಭಾಷ್ಯ)

೮೩೩. ಸರ್ವಭೂತಸ್ಥಮ್ ಈಶ್ವರಂ ಸಮಂ ಪಶ್ಯನ್ ನ ಹಿನಸ್ತಿ ಆತ್ಮನಾ ಆತ್ಮಾನಮ್ ಇತ್ಯುಕ್ತಮ್ | ತತ್ ಅನುಪಪನ್ನಂ ಸ್ವಗುಣಕರ್ಮವೈಲಕ್ಷಣ್ಯ ಭೇದಭಿನ್ನೇಷು ಆತ್ಮಸು ಇತ್ಯೇತತ್ ಆಶಬ್ಧ್ಯ ಆಹ -

1. ಅಹಂಪ್ರತ್ಯಯಗಮ್ಯನಾದ ಆತ್ಮನನ್ನು ಮರೆತು ದೇಹವೇ ತಾನೆಂದು ತಿಳಿದು ಆ ಆತ್ಮನನ್ನೂ ಬಿಟ್ಟು ಮತ್ತೊಂದು ದೇಹವನ್ನು ಧರ್ಮಾಧರ್ಮಗಳಿಂದ ಪಡೆದು ಆ ಹೊಸ ದೇಹವನ್ನೇ ತಾನೆಂದು ಭ್ರಾಂತಿಪಡುತ್ತಿರುತ್ತಾನೆ.

2. ಎಲ್ಲರೂ ಒಪ್ಪಿರುವ ಆತ್ಮನನ್ನೇ ಜನರು ದೇಹಾತ್ಮಬುದ್ಧಿಯಿಂದ ಮುಚ್ಚಿ ಆ ದೇಹಾತ್ಮನನ್ನೂ ಕೊಲ್ಲುತ್ತಿರುವದು ಪ್ರಸಿದ್ಧ. ಪರಮಾರ್ಥವಾಗಿ ಆತ್ಮನಾಗಿರುವ ಅದ್ವೈತಾತ್ಮನಂತೂ ಅವಿದ್ಯೆಯಿಂದ ನಿತ್ಯಹತನಾದಂತೆಯೇ ಆಗಿರುತ್ತಾನೆ. ಏಕೆಂದರೆ ದೇಹವೈರಿಕ್ಯಾತ್ಮ ಜ್ಞಾನವಿದ್ದವನುಕೂಡ ಅವನನ್ನರಿಯದೆ ಸಂಸಾರವನ್ನು ಅನುಭವಿಸುತ್ತಿರುತ್ತಾನೆ ಎಂದರ್ಥ.

3. ಆತ್ಮನಿಂದ ಆಗಬೇಕಾದ ಫಲವು ಶೋಕನಾಶ ; ಅಜ್ಞರಿಗೆ ಅದಾಗಿಲ್ಲ.

4. ದೇಹಾತ್ಮವಾದಿಗಳಾಗಲಿ, ದೇಹವೈರಿಕ್ಯಾತ್ಮವಾದಿಗಳಾಗಲಿ - ಇಬ್ಬರೂ ಅಜ್ಞರೇ ; ಆದ್ದರಿಂದ ಆತ್ಮಘಾತಿಗಳೇ. ಈ. ೩.

5. ಧರ್ಮಾಧರ್ಮಗಳಿಂದ ದೇಹವನ್ನು ಪಡೆದು ಅವನ್ನು ಕೊಲ್ಲುವದು, ಪರಮಾರ್ಥಾತ್ಮನನ್ನು ಅವಿದ್ಯೆಯಿಂದ ಮರೆತು ಕೊಲ್ಲುವದು - ಈ ಎರಡು ಬಗೆಯಿಂದಲೂ.

6. ಆತ್ಮಜ್ಞಾನದಿಂದಾಗಬೇಕಾದ ಶೋಕನಾಶವು.

(ಭಾಷ್ಯಾರ್ಥ)

(ಆಕ್ಷೇಪ) :- ಸರ್ವಪ್ರಾಣಿಗಳಲ್ಲಿಯೂ ಇರುವ ಈಶ್ವರನನ್ನು ಸಮವಾಗಿ ಕಂಡರೆ ತನ್ನಿಂದ ತನ್ನನ್ನು ಕೊಂದುಕೊಳ್ಳುವದಿಲ್ಲ - ಎಂದು (ಹಿಂದಿನ ಶ್ಲೋಕದಲ್ಲಿ) ಹೇಳಿದೆಯಷ್ಟೆ. ಆತ್ಮರುಗಳು ತಮ್ಮತಮ್ಮ ಗುಣಗಳ ಮತ್ತು ಕರ್ಮಗಳ ವೈಲಕ್ಷಣ್ಯ ದಿಂದ ಆಗಿರುವ ಭೇದದಿಂದ ಬೇರೆಬೇರೆಯಾಗಿರುವದರಿಂದ ಅದು ಹೊಂದುವ ದಿಲ್ಲವಲ್ಲ !

(ಸಮಾಧಾನ) :- ಈ ಶಂಕೆಯನ್ನೆತ್ತಿ (ಭಗವಂತನು) ಹೇಳುತ್ತಾನೆ :-

ಪ್ರಕೃತ್ಯೈವ ಚ ಕರ್ಮಾಣಿ ಕ್ರಿಯಮಾಣಾನಿ ಸರ್ವಶಃ |

ಯಃ ಪಶ್ಯತಿ ತಥಾತ್ಮಾನಮಕರ್ತಾರಂ ಸ ಪಶ್ಯತಿ

||೨೯||

೨೯. ಸರ್ವಪ್ರಕಾರದಿಂದಲೂ ಪ್ರಕೃತಿಯಿಂದಲೇ ಕರ್ಮಗಳು ಮಾಡ ಲ್ಪಡುತ್ತಿರುವವೆಂದು ಯಾವನು ಕಂಡುಕೊಂಡಿರುವನೋ ಹಾಗೂ ಆತ್ಮನು ಅಕರ್ತೃವೆಂದು (ಯಾವನು ಕಂಡುಕೊಂಡಿರುವನೋ) ಅವನೇ ಕಂಡಿರು ತ್ತಾನೆ.

(ಭಾಷ್ಯ)

೮೩೪. ಪ್ರಕೃತ್ಯಾ | ಪ್ರಕೃತಿಃ ಭಗವತಃ ಮಾಯಾ ತ್ರಿಗುಣಾತ್ಮಿಕಾ | 'ಮಾಯಾಂ ತು ಪ್ರಕೃತಿಂ ವಿದ್ಯಾತ್' (ಶ್ವೇ. ೪-೧೦) ಇತಿ ಮನ್ತ್ರವರ್ಣಾತ್ | ತಯಾ ಪ್ರಕೃತ್ಯೈವ ಚ ನ ಅನ್ಯೇನ ಮಹದಾದಿಕಾರ್ಯಕಾರಣಾಕಾರಪರಿಣತಯಾ ಕರ್ಮಾಣಿ ವಾಙ್ಮನಃಕಾಯಾರಭ್ಯಾಣಿ ಕ್ರಿಯಮಾಣಾನಿ ನಿರ್ವರ್ತಮಾನಾನಿ ಸರ್ವಶಃ ಸರ್ವಪ್ರಕಾರೈಃ ಯಃ ಪಶ್ಯತಿ ಉಪಲಭತೇ | ತಥಾ ಆತ್ಮಾನಂ ಕ್ಷೇತ್ರಜ್ಞಮ್ ಅಕರ್ತಾರಂ ಸರ್ವೋಪಾಧಿವಿವರ್ಜಿತಮ್ ಸ ಪಶ್ಯತಿ ಸ ಪರಮಾರ್ಥದರ್ಶೀ ಇತ್ಯಭಿಪ್ರಾಯಃ | ನಿರ್ಗುಣಸ್ಯ ಅಕರ್ತುಃ ನಿರ್ವಿಶೇಷಸ್ಯ ಆಕಾಶಸ್ಯೇವ ಭೇದೇ ಪ್ರಮಾಣಾನುಪಪತ್ತಿಃ¹, ಇತ್ಯರ್ಥಃ ||೨೯||

(ಭಾಷ್ಯಾರ್ಥ)

ಪ್ರಕೃತಿಯಿಂದ - ಪ್ರಕೃತಿ (ಎಂದರೆ) ಭಗವಂತನ ತ್ರಿಗುಣಾತ್ಮಕವಾದ ಮಾಯೆ, 'ಪ್ರಕೃತಿಯನ್ನು ಮಾಯೆಯೆಂದು ತಿಳಿಯಬೇಕು' (ಶ್ವೇ. ೪-೧೦) ಎಂಬ ಮಂತ್ರ

1. 'ಪ್ರಮಾಣಾನುಪಪತ್ತೇಃ; ಮ||

ವರ್ಣದಿಂದ¹ (ಇದು ಸಿದ್ಧವಾಗುತ್ತದೆ). ಮಹತ್ತು ಮುಂತಾದ ಕಾರ್ಯಕಾರಣಗಳ² ರೂಪದಿಂದ ಪರಿಣತವಾದ ಆ ಪ್ರಕೃತಿಯಿಂದಲೇ - ಮತ್ತೊಂದರಿಂದಲ್ಲ - ವಾಕ್ಯ, ಮನಸ್ಸು, ಕಾಯ - ಇವುಗಳಿಂದ ಮಾಡುವ ಕರ್ಮಗಳು ಸರ್ವಶಃ ಸರ್ವಪ್ರಕಾರಗಳಿಂದಲೂ (ಪ್ರಕೃತಿಯಿಂದಲೇ) ಮಾಡಲ್ಪಡುತ್ತಿರುವವು, ಸಾಗಿಸಲ್ಪಡುತ್ತಿರುವವು (ಎಂದು) ಯಾವಾತನು ಕಂಡುಕೊಂಡಿರುವನೋ ಅರಿತುಕೊಂಡಿರುವನೋ, ಹಾಗೂ ಆತ್ಮನು, ಕ್ಷೇತ್ರಜ್ಞನು, ಕರ್ತೃವಲ್ಲವೆಂದು, ಯಾವ ಉಪಾಧಿಯೂ ಇಲ್ಲದವನೆಂದು³ (ಅರಿತುಕೊಂಡಿರುವನೋ) ಅವನೇ ಕಂಡಿರುತ್ತಾನೆ. ಪರಮಾರ್ಥವನ್ನು ಕಂಡಿರುವಾತನು ಎಂದು ಅಭಿಪ್ರಾಯ. (ಯಾವ) ಗುಣಗಳೂ ಇಲ್ಲದ ಕರ್ತೃವಲ್ಲದ, (ಯಾವ) ವಿಶೇಷವೂ ಇಲ್ಲದ (ಆತ್ಮನಿಗೆ) ಆಕಾಶಕ್ಕೆ ಹೇಗೆ⁴ (ಭೇದವಿರುವದಕ್ಕೆ ಪ್ರಮಾಣವಿಲ್ಲವೋ ಹಾಗೆ) ಭೇದವುಂಟೆಂಬುದಕ್ಕೆ ಪ್ರಮಾಣವೇ ಹೊಂದುವದಿಲ್ಲ ಎಂದರ್ಥ.

(ಭಾಷ್ಯ)

೮೩೫. ಪುನರಪಿ ತದೇವ ಸಮ್ಯಗ್ ಶರ್ತನಂ ಶಬ್ದಾಂತರೇಣ ಪ್ರಪಂಚಾಯತಿ -

(ಭಾಷ್ಯಾರ್ಥ)

ಮತ್ತು ಅದೇ ಸಮ್ಯಗ್ ಶರ್ತನವನ್ನೇ ಬೇರೆಯ ಮಾತಿನಿಂದ ವಿಸ್ತರಿಸುತ್ತಾನೆ :

ಯದಾ ಭೂತಪೃಥಗ್ಭಾವಮೇಕಸ್ಥಮನುವಶ್ಯತಿ |

ತತ ಏವ ಚ ವಿಸ್ತಾರಂ ಬ್ರಹ್ಮ ಸಂಪದ್ಯತೇ ತದಾ

||೩೦||

೩೦. ಯಾವಾಗ ಭೂತಗಳ ಪೃಥಗ್ಭಾವವು ಒಬ್ಬನಲ್ಲಿರುವದನ್ನು ಅನುದರ್ಶನಮಾಡಿಕೊಳ್ಳುವನೋ, ಮತ್ತು ಅದರಿಂದಲೇ ವಿಸ್ತಾರವಾಗಿರು

1. ಸಾಂಖ್ಯರು ಹೇಳುವಂಥ ಸ್ವತಂತ್ರವಾದ ಪ್ರಧಾನವಲ್ಲ. ಈಶ್ವರನ ವಶವಾಗಿರುವ ಮಾಯೆಯನ್ನೇ ಇಲ್ಲಿ ಪ್ರಕೃತಿ ಎಂಬ ಶಬ್ದದಿಂದ ಹೇಳಿರುವದು ಎಂದರ್ಥ, ಸೂ. ಭಾ. ೧-೪-೩ (ಭಾ. ಭಾ. ೩೩೯) ನೋಡಿ.

2. ಪ್ರಕೃತಿವಿಕೃತಿಗಳ. ಸಾಂಖ್ಯರ ಪ್ರಕ್ರಿಯೆಯನ್ನೆಲ್ಲ ಉಪಯೋಗಿಸುತ್ತಿದ್ದರೂ ಪ್ರಕೃತಿಯು ಚೈತನ್ಯದ ವಶ, ಅವಿದ್ಯಕ - ಎಂಬ ಎರಡು ಅಂಶಗಳಲ್ಲಿ ಈ ಪ್ರಕ್ರಿಯೆಯು ಬೇರೆಯಾಗಿದೆ. ಪೀಠಿಕೆಯನ್ನು ನೋಡಿ.

3. ಉಪಾಧಿಯಿಂದಲೇ ಜ್ಞಾತೃತ್ವ, ಕರ್ತೃತ್ವ, ಭೋಕ್ತೃತ್ವ - ಎಲ್ಲವೂ ತೋರುತ್ತಿರುವದು ; ಸ್ವತಃ ಆತ್ಮನಲ್ಲಿ ಇವು ಯಾವವೂ ಇಲ್ಲ.

4. ಮಾಂ. ಕಾ. ೩-೬ ಮುಂತಾದ ಕಾರಿಕೆಗಳ ಭಾಷ್ಯವನ್ನು ನೋಡಿ.

ವದನ್ನೂ (ಅನುದರ್ಶನಮಾಡಿಕೊಳ್ಳುವನೋ) ಆಗ ಬ್ರಹ್ಮವನ್ನು ಸೇರಿ
ಕೊಳ್ಳುತ್ತಾನೆ.

(ಭಾಷ್ಯ)

೮೩೬. ಯದಾ ಯಸ್ಮಿನ್ ಕಾಲೇ ಭೂತಪೃಥಗ್ಭಾವಂ ಭೂತಾನಾಂ ಪೃಥಗ್ಭಾವಂ
ಪೃಥಕ್ಚಮ್ ಏಕಸ್ಥಮ್ ಏಕಸ್ಮಿನ್ ಆತ್ಮನಿ ಸ್ಥಿತಮ್ ಏಕಸ್ಥಮ್ ಅನುಪಶ್ಯತಿ
ಶಾಸ್ತ್ರಾಚಾರ್ಯೋಪದೇಶಮ್ ಅನು ಆತ್ಮಪ್ರತ್ಯಕ್ಷತ್ವೇನ¹ ಪಶ್ಯತಿ 'ಆತ್ಮವೇದಂ
ಸರ್ವಮ್' (ಛಾಂ. ೭-೨೫-೨) ಇತಿ | ತತ ಏವ ಚ ತಸ್ಮಾದೇವ ಚ ವಿಸ್ತಾರಮ್
ಉತ್ಪತ್ತಿಂ ವಿಕಾಸಮ್ "ಆತ್ಮತಃ ಪ್ರಾಣ ಆತ್ಮತ ಆಶಾ ಆತ್ಮತಃ ಸ್ಮರ ಆತ್ಮತ ಆಕಾಶ
ಆತ್ಮತಸ್ತೇಜ ಆತ್ಮತ ಆಪ ಆತ್ಮತ ಆವಿರ್ಭಾವತಿರೋಭಾವಾವಾತ್ಮತೋಽ
ನ್ನಮ್...." (ಛಾಂ. ೭-೨೬-೧) ಇತ್ಯೇವಮಾದಿಪ್ರಕಾರೈಃ ವಿಸ್ತಾರಂ ಯದಾ ಪಶ್ಯತಿ
ಬ್ರಹ್ಮ ಸಂಪದ್ಯತೇ ಬ್ರಹ್ಮೈವ ಭವತಿ ತದಾ ತಸ್ಮಿನ್ ಕಾಲೇ ಇತ್ಯರ್ಥಃ ||೩೦||

(ಭಾಷ್ಯಾರ್ಥ)

ಯಾವಾಗ ಯಾವ ಕಾಲದಲ್ಲಿ ಭೂತಗಳ ಪೃಥಗ್ಭಾವವನ್ನು ಪ್ರಾಣಿಗಳ
ಪೃಥಗ್ಭಾವವನ್ನು ಬೇರೆಬೇರೆಯಾಗಿರುವದನ್ನು, ಏಕಸ್ಥವನ್ನಾಗಿ, ಒಬ್ಬನೇ ಆದ
ಆತ್ಮನಲ್ಲಿರುವ ಏಕಸ್ಥವನ್ನಾಗಿ, ಅನುದರ್ಶನಮಾಡಿಕೊಳ್ಳುವನೋ (ಅನು ಎಂದರೆ)
ಶಾಸ್ತ್ರಾಚಾರ್ಯರ ಉಪದೇಶಕ್ಕನುಗುಣವಾಗಿ ತನಗೆ ಪ್ರತ್ಯಕ್ಷವಾಗಿರುವಂತೆ² 'ಇದೆ
ಲ್ಲವೂ ಆತ್ಮನೇ' (ಛಾಂ. ೭-೨೫-೨) ಎಂದು ಕಂಡುಕೊಳ್ಳುತ್ತಾನೋ ಮತ್ತು
ಅದರಿಂದಲೇ ಆ (ಆತ್ಮ)ನಿಂದಲೇ ವಿಸ್ತಾರವಾಗಿರುವದನ್ನು, ಉಂಟಾಗಿರುವದನ್ನು,
ಅರಳಿಕೊಂಡಿರುವದನ್ನು "ಆತ್ಮನಿಂದಲೇ ಪ್ರಾಣವು, ಆತ್ಮನಿಂದಲೇ ಆಶೆಯು,
ಆತ್ಮನಿಂದಲೇ ಸ್ಮರಣೆಯು, ಆತ್ಮನಿಂದಲೇ ಆಕಾಶವು, ಆತ್ಮನಿಂದಲೇ ತೇಜಸ್ಸು,
ಆತ್ಮನಿಂದಲೇ ಅಪ್ಪು, ಆತ್ಮನಿಂದಲೇ ತೋರುವದು ಮರೆಯಾಗುವದು - ಇವುಗಳು,
ಆತ್ಮನಿಂದಲೇ ಅನ್ನವು..." (ಛಾಂ. ೭-೨೬-೧) ಎಂಬೀ ಮುಂತಾದ ಪ್ರಕಾರಗಳಿಂದ³

1. 'ಶಾಸ್ತ್ರಾಚಾರ್ಯೋಪದೇಶತೋ ಮತ್ಪ್ರತ್ಯಕ್ಷೇಣ' ನಿ|| ; 'ಶಾಸ್ತ್ರಾಚಾರ್ಯೋಪ
ದೇಶಮನುಸ್ಯತ್ಯ ಆತ್ಮಾನಂ ಪ್ರತ್ಯಕ್ಷೇಣ' ಮ|| ; ಶಾಸ್ತ್ರಾಚಾರ್ಯೋಪದೇಶಮನು ಆತ್ಮಾನಂ
ಪ್ರತ್ಯಕ್ಷತ್ವೇನ' ಮೈ|| ಅ|| ವಾ|| - ಈ ಮುದ್ರಿತಪಾಠಗಳನ್ನು ಹೀಗೆ ತಿದ್ದಿಕೊಂಡಿದೆ.

2. ಶಾಸ್ತ್ರ, ಗುರು - ಇವರ ಉಪದೇಶಕ್ಕೆ ತಕ್ಕಂತೆ ತನಗೂ ಅನುಭವವಾಗಲು ಎಂದರ್ಥ.

3. ಆಯಾ ಕಾರಣರೂಪದಿಂದ ಆತ್ಮನೇ ಎಲ್ಲಕ್ಕೂ ನೇರಾದ ಕಾರಣನು ಎಂಬುದಕ್ಕೆ
ಶ್ರುತಿ.

(ಆತ್ಮನಿಂದಲೇ) ವಿಸ್ತರಿಸಿರುವದನ್ನೂ ಯಾವಾಗ ಕಂಡುಕೊಳ್ಳುವನೋ ಆ ಕಾಲದಲ್ಲಿ¹ ಬ್ರಹ್ಮವನ್ನು ಸೇರಿಕೊಳ್ಳುವನು, ಬ್ರಹ್ಮವೇ ಆಗುವನು² ಎಂದರ್ಥ.

ಆತ್ಮನಿಗೆ ದೇಹಸಂಬಂಧದ ಅಂಟು ಇಲ್ಲ

(ಭಾಷ್ಯ)

೮೩೨. ಏಕಸ್ಯ ಆತ್ಮನಃ ಸರ್ವದೇಹಾತ್ಮತ್ವೇ ತದ್ಗೋಷಸಂಬಂಧೇ ಪ್ರಾಪ್ತೇ ಇದಮ್ ಉಚ್ಯತೇ -

(ಭಾಷ್ಯಾರ್ಥ)

ಒಬ್ಬನೇ ಆತ್ಮನೇ ಸಕಲದೇಹಗಳಿಗೂ ಆತ್ಮನಾಗಿರುವದಾದರೆ ಅವುಗಳ ದೋಷದ ಸಂಬಂಧವೂ ಇರಬೇಕಾಯಿತು - ಎಂದು (ಶಂಕೆಯು) ಬರುವದು ; (ಅದಕ್ಕೆ ಭಗವಂತನು) ಈ (ಪರಿಹಾರವನ್ನು) ಹೇಳುತ್ತಾನೆ :-

ಅನಾದಿತ್ವಾನ್ನಿರ್ಗುಣತ್ವಾತ್ ಪರಮಾತ್ಮಾಯಮವ್ಯಯಃ |

ಶರೀರಸ್ಥೋಽಪಿ ಕೌಂತೇಯ ನ ಕರೋತಿ ನ ಲಿಪ್ಯತೇ

||೩೧||

೩೧. ಎಲೈ ಕೌಂತೇಯನೇ, ಅನಾದಿಯಾಗಿರುವದರಿಂದಲೂ ನಿರ್ಗುಣನಾಗಿರುವದರಿಂದಲೂ ಈ ಅವ್ಯಯನಾದ ಪರಮಾತ್ಮನು ಶರೀರದಲ್ಲಿದ್ದರೂ ಮಾಡುವದಿಲ್ಲ, ಲೇಪವನ್ನೂ ಹೊಂದುವದಿಲ್ಲ.

(ಭಾಷ್ಯ)

೮೩೮. ಅನಾದಿತ್ವಾತ್ | ಅನಾದೇಃ ಭಾವಃ ಅನಾದಿತ್ವಮ್ | ಆದಿಃ ಕಾರಣಮ್ | ತತ್ ಯಸ್ಯ ನಾಸ್ತಿ ಸ್ ಅನಾದಿಃ | ಯತ್ ಹಿ ಆದಿಮತ್ ತತ್ ಸ್ವೇನ ಆತ್ಮನಾ ವ್ಯೇತಿ | ಅಯಂ ತು ಅನಾದಿತ್ವಾತ್ ನಿರವಯವಃ ಇತಿ ಕೃತ್ವಾ ನ ವ್ಯೇತಿ | ತಥಾ ನಿರ್ಗುಣತ್ವಾತ್ | ಸಗುಣೋ ಹಿ ಗುಣವ್ಯಯಾತ್ ವ್ಯೇತಿ | ಅಯಂ ತು ನಿರ್ಗುಣತ್ವಾತ್ ನ ವ್ಯೇತಿ ಇತಿ ಪರಮಾತ್ಮಾ ಅಯಮ್ ಅವ್ಯಯಃ | ನ ಅಸ್ಯ ವ್ಯಯಃ ವಿದ್ಯತೇ

1. ಜ್ಞಾನಸಮಕಾಲದಲ್ಲಿಯೇ.

2. ಜ್ಞಾನದಿಂದಲೇ ಸೇರಿಕೊಳ್ಳುವನು ಎಂದದ್ದರಿಂದ ಅಜ್ಞಾನದಿಂದಲೇ ಬೇರೆಯಾಗಿದ್ದನು ಎಂದರ್ಥವಾಗುವದು ; ನಿಜವಾಗಿಯೂ ಭಿನ್ನವಾಗಿರುವ ವಸ್ತುಗಳಿಗೆ ಹೀಗೆ ಅಜ್ಞಾನದಿಂದ ವಿಂಗಡವೂ ಜ್ಞಾನಮಾತ್ರದಿಂದ ಸೇರುವೆಯೂ ಆಗಲಾರದು. ಮುಂ. ಭಾ. ೩-೨-೯ (ಭಾ. ಭಾ. ೧೨೩) ನೋಡಿ.

3. 'ತತ್' ಎಂಬ ಪಾಠಕ್ಕಿಂತಲೂ ಈ ಮ|| ಪಾಠವು ಮೇಲು.

ಇತಿ ಅವ್ಯಯಃ | ಯತ ಏವಮ್ ಆತಃ¹ ಶರೀರಸ್ಥೋಽಪಿ | ಶರೀರೇಷು ಆತ್ಮನಃ
ಉಪಲಬ್ಧಿಃ ಭವತಿ ಇತಿ ಶರೀರಸ್ಥಃ ಉಚ್ಯತೇ | ತಥಾಪಿ ನ ಕರೋತಿ ಕರ್ಮ² |
ತದಕರಣಾದೇವ ತತ್ಪಲೇನ ನ ಲಿಪ್ಯತೇ | ಯೋ ಹಿ ಕರ್ತಾ ಸಃ ಕರ್ಮಫಲೇನ
ಲಿಪ್ಯತೇ | ಅಯಂ ತು ಅಕರ್ತಾ ಅತಃ ನ ಫಲೇನ³ ಲಿಪ್ಯತೇ ಇತ್ಯರ್ಥಃ ||

(ಭಾಷ್ಯಾರ್ಥ)

ಅನಾದಿತ್ವದಿಂದಲೂ ಅನಾದಿಯಾಗಿರುವದರ ಭಾವವು ಅನಾದಿತ್ವವು. ಆದಿ
ಎಂದರೆ ಕಾರಣವು ; ಅದು ಯಾವನಿಗೆ ಇಲ್ಲವೋ ಅವನು ಅನಾದಿಯು. ಯಾವದಕ್ಕೆ
ಆದಿಯಿರುವದೋ ಅದು ತನ್ನ ರೂಪದಿಂದ ವ್ಯಯವಾಗುತ್ತದೆ ; ಆದರೆ ಈ
(ಆತ್ಮನು) ಅನಾದಿಯಾಗಿರುವದರಿಂದ ಅವಯವಗಳಿಲ್ಲದವನೆಂಬ ಕಾರಣದಿಂದ
ವ್ಯಯವಾಗುವದಿಲ್ಲ. ಹಾಗೂ ನಿರ್ಗುಣತ್ವದಿಂದಲೂ (ವ್ಯಯವಾಗುವದಿಲ್ಲ).
ಸಗುಣನಾದವನು ಗುಣಗಳ ವ್ಯಯದಿಂದ ವ್ಯಯನಾಗುತ್ತಾನಲ್ಲವೆ ? ಆದರೆ ಇವನು
ನಿರ್ಗುಣನಾಗಿರುವದರಿಂದ ವ್ಯಯವಿಲ್ಲವಾದ್ದರಿಂದ (ಇವನು) ಅವ್ಯಯನು.
ಆದ್ದರಿಂದ ಈ ಪರಮಾತ್ಮನು ಅವ್ಯಯನು.

ಹೀಗಿರುವದರಿಂದ (ಇವನು) ಶರೀರಸ್ಥನಾದರೂ - ಶರೀರಗಳಲ್ಲಿಯೇ ಆತ್ಮನ
ಅರಿವು ಆಗುತ್ತದೆಯಾದ್ದರಿಂದ (ಇವನು) ಶರೀರಸ್ಥನೆನಿಸಿರುತ್ತಾನೆ. ಹೀಗಿದ್ದರೂ -
ಇವನು (ಯಾವ ಕರ್ಮವನ್ನೂ) ಮಾಡುವದಿಲ್ಲ. ಅದನ್ನು ಮಾಡದೆ ಇರುವದರಿಂದ
ಅದರ ಫಲದಿಂದ ಲಿಪ್ತನಾಗುವದಿಲ್ಲ. ಯಾವನು ಮಾಡುವವನೋ ಅವನು
ಕರ್ಮಫಲದಿಂದ ಲಿಪ್ತನಾಗುತ್ತಾನೆ ; ಆದರೆ ಇವನು ಕರ್ತೃವಲ್ಲ, ಆದ್ದರಿಂದ
ಫಲದಿಂದ ಲಿಪ್ತನಾಗುವದಿಲ್ಲ ಎಂದರ್ಥ.

(ಭಾಷ್ಯ)

೮೩೯. ಕಃ ಪುನಃ ದೇಹೇಷು ಕರೋತಿ ಲಿಪ್ಯತೇ ಚ ? ಯದಿ ತಾವತ್ ಅನ್ಯಃ
ಪರಮಾತ್ಮನಃ ದೇಹೀ ಕರೋತಿ ಲಿಪ್ಯತೇ ಚ, ತತಃ ಇದಮ್ ಅನುಪಪನ್ನಮ್ ಉಕ್ತಂ
ಕ್ಷೇತ್ರಜ್ಞೇಶ್ವರೈಕತ್ವಂ “ಕ್ಷೇತ್ರಜ್ಞಂ ಚಾಪಿ ಮಾಂ ವಿದ್ಧಿ” (೧೩-೨) ಇತ್ಯಾದಿ | ಅಥ
ನಾಸ್ತಿ ಈಶ್ವರಾತ್ ಅನ್ಯಃ ದೇಹೀ, ಕಃ ಕರೋತಿ ಲಿಪ್ಯತೇ ಚ ಇತಿ ವಾಚ್ಯಮ್ | ಪರೋ
ವಾ ನಾಸ್ತಿ | ಇತಿ ಸರ್ವಥಾ ದುರ್ವಿಜ್ಞೇಯಂ ದುರ್ವಾಚ್ಯಂ ಚ ಇತಿ ಭಗವತ್ಪ್ರೋಕ್ತಮ್
ಔಪನಿಷದಂ ದರ್ಶನಂ ಪರಿತ್ಯಕ್ತಂ ವೈಶೇಷಿಕೈಃ ಸಾಜ್ಞಾಹರ್ತಬೌದ್ಧೈಶ್ಚ | ತತ್ರ ಅಯಂ

1. ಮ|| ಮೈ|| ಗಳಲ್ಲಿಲ್ಲ.
2. ಮ|| ಮೈ|| ಗಳಲ್ಲಿ ಮಾತ್ರ ಇದೆ ; ಇರುವದೊಳ್ಳಿಯದು.
3. ಈ ಎರಡು ಮಾತುಗಳು ಮ|| ಮೈ|| ಗು|| ಗಳಲ್ಲಿಲ್ಲ.

ಪರಿಹಾರ: ಭಗವತಾ ಸ್ವೇನೈವ ಉಕ್ತಃ “ಸ್ವಭಾವಸ್ತು ಪ್ರವರ್ತತೇ” (೫-೧೪) ಇತಿ | ಅವಿದ್ಯಾಮಾತ್ರಸ್ವಭಾವೋ ಹಿ ಕರೋತಿ ಲಿಪ್ಯತೇ ಇತಿ ವ್ಯವಹಾರೋ ಭವತಿ | ನ ತು ಪರಮಾರ್ಥತ ಏಕಸ್ಮಿನ್¹ ಪರಮಾತ್ಮನಿ ತತ್ ಅಸ್ತಿ | ಅತಃ ಏತಸ್ಮಿನ್ ಪರಮಾರ್ಥಸಾಚ್ಚಿದರ್ಶನೇ ಸ್ಥಿತಾನಾಂ ಜ್ಞಾನನಿಷ್ಠಾನಾಂ ಪರಮಹಂಸಪರಿ-ವ್ರಾಜಕಾನಾಂ ತಿರಸ್ಪತಾವಿದ್ಯಾವ್ಯವಹಾರಾಣಾಂ ಕರ್ಮಾಧಿಕಾರೋ ನಾಸ್ತಿ ಇತಿ ತತ್ರ ತತ್ರ ದರ್ಶಿತಂ ಭಗವತಾ ||೩೧||

(ಭಾಷ್ಯಾರ್ಥ)

(ಆಕ್ಷೇಪ) :- ಹಾಗಾದರೆ ದೇಹದಲ್ಲಿ (ಕರ್ಮಗಳನ್ನು) ಮಾಡುವವನೂ (ಫಲದಿಂದ) ಲಿಪ್ತನಾಗುವವನೂ ಯಾವನು ? ಮೊದಲನೆಯದಾಗಿ ಪರಮಾತ್ಮ ನಿಗಿಂತ ಬೇರೆಯಾಗಿರುವ ದೇಹಿಯು ಮಾಡುತ್ತಾನೆಂದೂ ಲಿಪ್ತನಾಗುತ್ತಾನೆಂದೂ (ಹೇಳುವ)ದಾದರೆ “ಕ್ಷೇತ್ರಜ್ಞನನ್ನು ನನ್ನನಾಗಿ ತಿಳಿ” (೧೩-೨) ಎಂದು ಮುಂತಾಗಿ ಹೇಳಿರುವ ಕ್ಷೇತ್ರಜ್ಞೇಶ್ವರೈಕೈವಂಬುದು ಅಯುಕ್ತವಾಗುವದು. ಹಾಗಿಲ್ಲದೆ ಈಶ್ವರ ನಿಗಿಂತ ಬೇರೆಯಾಗಿ ದೇಹಿಯೇ ಇಲ್ಲ(ವೆಂದರೆ, ಕರ್ಮವನ್ನು) ಮಾಡುವವನೂ (ಫಲದಿಂದ) ಲಿಪ್ತನಾಗುವವನೂ ಯಾರು ? - ಎಂಬುದನ್ನು ಹೇಳಬೇಕಾಗುವದು. ಅಥವಾ ಈಶ್ವರನೇ ಇಲ್ಲ(ವೆಂದಾದರೂ ಆಗುವದು). ಹೇಗೆ (ನೋಡಿ)ದರೂ ಭಗವಂತನು ಹೇಳಿರುವ ಉಪನಿಷದ್ವರ್ತನವು ತಿಳಿದುಕೊಳ್ಳುವದಕ್ಕೆ ಕಷ್ಟವಾಗಿದೆ, ತಿಳಿಯಹೇಳುವದಕ್ಕೂ ಕಷ್ಟವಾಗಿರುತ್ತದೆ - ಎಂದು ವೈಶೇಷಿಕರು, ಸಾಂಖ್ಯರು, ಆರ್ಹತರು, ಮತ್ತು ಬೌದ್ಧರು - (ಇವರುಗಳೆಲ್ಲರೂ ಇದನ್ನು ಕೈಬಿಟ್ಟಿರುತ್ತಾರೆ).²

(ಪರಿಹಾರ) :- ಇದಕ್ಕೆ “ಸ್ವಭಾವವೇ ಪ್ರವರ್ತಿಸುತ್ತಿರುವದು” (೫-೧೪) ಎಂಬೀ ಪರಿಹಾರವನ್ನು ಭಗವಂತನು ತಾನೇ ಹೇಳಿರುತ್ತಾನೆ. ‘ಮಾಡುತ್ತಾನೆ, ಲಿಪ್ತನಾಗುತ್ತಾನೆ’ ಎಂಬ ವ್ಯವಹಾರವಾಗುವದು ಬರಿಯ ಅವಿದ್ಯಾಸ್ವಭಾವವೇ.³ ಆದರೆ ನಿಜವಾಗಿ ಒಬ್ಬನೇ ಆಗಿರುವ ಪರಮಾತ್ಮನಲ್ಲಿ ಆ (ಕರ್ತೃತ್ವಭೋಕ್ತೃತ್ವವು)

1. ‘ಏವ ತಸ್ಮಿನ್’ ಎಂಬ ಮ|| ಮೈ|| ಪಾಠಕ್ಕಿಂತ ಇದೇ ಮೇಲು.

2. ಆತ್ಮೈಕೈವನ್ನು ಒಪ್ಪದ ವಾದಿಗಳೆಲ್ಲರೂ ಈ ಗುಂಪಿನಲ್ಲಿ ಸೇರಿರುತ್ತಾರೆ. ಈ ಅಧ್ಯಾಯದ ಎರಡನೆಯ ಶ್ಲೋಕದ ಭಾಷ್ಯದಲ್ಲಿ (ಭಾ. ಭಾ. ೨೫೮ರಿಂದ ೨೬೬) ಯೂ ಈ ಬಗೆಯ ಆಕ್ಷೇಪವನ್ನು ಪರಿಹರಿಸಿರುತ್ತದೆ. ಆ ಪರಿಹಾರವನ್ನು ನೆನಪುಕೊಡುವದಕ್ಕೆ ಮತ್ತೆ ಇಲ್ಲಿ ಆಕ್ಷೇಪವನ್ನು ಅನುವಾದಮಾಡಿಕೊಂಡಿದೆ.

3. ಕರ್ಮವ್ಯವಹಾರವೆಲ್ಲ ಅವಿದ್ಯಕವೆಂಬುದನ್ನು ಭಾ. ಭಾ. ೪೩, ೧೩೨ ಇವುಗಳ ಲ್ಲಿಯೂ ತಿಳಿಸಿದೆ.

ಇರುವದಿಲ್ಲ. ಆದ್ದರಿಂದ ಈ ಪರಮಾರ್ಥವಾದ ಸಾಂಖ್ಯದರ್ಶನದಲ್ಲಿ ನಿಂತಿರುವ ಜ್ಞಾನನಿಷ್ಠರಾದ ಪರಮಹಂಸಪರಿವ್ರಾಜಕರಾದವರು¹ ಅವಿದ್ಯಾವ್ಯವಹಾರವನ್ನು ಹೋಗಲಾಡಿಸಿಕೊಂಡಿರುವದರಿಂದ ಕರ್ಮಕ್ಕೆ ಅಧಿಕಾರಿಗಳಲ್ಲ ಎಂದು ಅಲ್ಲಲ್ಲಿ² ಭಗವಂತನು ತೋರಿಸಿಕೊಟ್ಟಿರುತ್ತಾನೆ.

(ಭಾಷ್ಯ)

೮೪೦. ಕಿಮಿವ ನ ಕರೋತಿ ನ ಲಿಪ್ಯತೇ ಇತಿ ? ಅತ್ರ ದೃಷ್ಟಾಂತಮಾಹ -

(ಭಾಷ್ಯಾರ್ಥ)

(ಪರಮಾತ್ಮನು) ಏತರಂತೆ ಮಾಡುವದಿಲ್ಲ, ಲಿಪ್ತನಾಗುವದಿಲ್ಲ ? - ಎಂದರೆ ಅದಕ್ಕೆ ದೃಷ್ಟಾಂತವನ್ನು ಹೇಳುತ್ತಾನೆ -

ಯಥಾ ಸರ್ವಗತಂ ಸೌಕ್ಷ್ಮ್ಯದಾಕಾಶಂ ನೋಪಲಿಪ್ಯತೇ |

ಸರ್ವತ್ರಾವಸ್ಥಿತೋ ದೇಹೇ ತಥಾತ್ಮಾ ನೋಪಲಿಪ್ಯತೇ ||೩೨||

೩೨. ಸರ್ವಗತವಾದ ಆಕಾಶವು ಹೇಗೆ ಸೂಕ್ಷ್ಮವಾಗಿರುವದರಿಂದ (ಏತರಿಂದಲೂ) ಲಿಪ್ತವಾಗುವದಿಲ್ಲವೋ ಅದರಂತೆ ಎಲ್ಲೆಲ್ಲಿಯೂ ದೇಹದಲ್ಲಿರುವ ಆತ್ಮನು ಲಿಪ್ತನಾಗುವದಿಲ್ಲ.

(ಭಾಷ್ಯ)

೮೪೧. ಯಥಾ ಸರ್ವಗತಂ ವ್ಯಾಪ್ಯಪಿ ಸತ್ ಸೌಕ್ಷ್ಮ್ಯತ್ ಸೂಕ್ಷ್ಮಭಾವಾತ್ ಆಕಾಶಂ ಖಿಂ ನ ಉಪಲಿಪ್ಯತೇ ನ ಸಂಬಧ್ಯತೇ, ಸರ್ವತ್ರ ಅವಸ್ಥಿತಃ ದೇಹೇ ತಥಾ ಆತ್ಮಾ ನ ಉಪಲಿಪ್ಯತೇ ||೩೨||

(ಭಾಷ್ಯಾರ್ಥ)

ಹೇಗೆ ಸರ್ವಗತವಾಗಿ (ಎಲ್ಲವನ್ನೂ) ವ್ಯಾಪಿಸಿಕೊಂಡಿರುವದಾಗಿದೆಯಾದರೂ ಸೌಕ್ಷ್ಮ್ಯದಿಂದ ಸೂಕ್ಷ್ಮವಾಗಿರುವದರಿಂದ ಆಕಾಶವು ಗಗನವು ಲಿಪ್ತವಾಗುವದಿಲ್ಲವೋ

1. ಕಪಿಲರ ಸಾಂಖ್ಯವು ನಿಜವಾದ ಸಾಂಖ್ಯವಲ್ಲ ; ಅವರು ಹೇಳುವ ಸಂನ್ಯಾಸವು ಸರಿಯಾದ ಸಂನ್ಯಾಸವೂ ಅಲ್ಲ - ಎಂಬ ಭಾವವು ಇದರಲ್ಲಡಗಿದೆ. ಛಾಂ. ಭಾ. ೨-೨೩-೧೮ (ಭಾ. ಭಾ. ೧೮೫) ಉಪಸಂಹಾರವನ್ನು ನೋಡಿ.

2. ೨-೨೧, ೫-೧೩, ೧೮-೧೨ ಈ ಭಾಷ್ಯಗಳನ್ನು ನೋಡಿ.

ಸಂಬಂಧವಾಗುವದಿಲ್ಲವೋ ಅದರಂತೆ ಎಲ್ಲೆಲ್ಲಿಯೂ¹ ದೇಹದಲ್ಲಿರುವ ಆತ್ಮನು (ದೇಹಧರ್ಮಗಳಿಂದ) ಲಿಪ್ತನಾಗುವದಿಲ್ಲ.

ಯಥಾ ಪ್ರಕಾಶಯತ್ಯೇಕಃ ಕೃತ್ಸ್ನಂ ಲೋಕಮಿಮಂ ರವಿಃ |

ಕ್ಷೇತ್ರಂ ಕ್ಷೇತ್ರೀ ತಥಾ ಕೃತ್ಸ್ನಂ ಪ್ರಕಾಶಯತಿ ಭಾರತ

||೩೩||

೩೩. ಎಲೈ ಭಾರತನೇ, ಹೇಗೆ ಸೂರ್ಯನು ಈ ಲೋಕವನ್ನೆಲ್ಲ ತಾನೊಬ್ಬನೇ ಬೆಳಗುತ್ತಿರುವನೋ, ಹಾಗೆ ಕ್ಷೇತ್ರಿಯು ಕ್ಷೇತ್ರವೆಲ್ಲವನ್ನೂ ಬೆಳಗುತ್ತಾನೆ.

(ಭಾಷ್ಯ)

೮೪೨. ಕಿಂಚ ಯಥಾ ಪ್ರಕಾಶಯತಿ ಅವಭಾಸಯತಿ ಏಕಃ ಕೃತ್ಸ್ನಂ ಲೋಕಮ್ ಇಮಂ ರವಿಃ ಸವಿತಾ ಆದಿತ್ಯಃ, ತಥಾ ತದ್ವತ್ ಮಹಾಭೂತಾದಿ-
ಧೃತ್ಯಂತಂ² ಕ್ಷೇತ್ರಮ್ ಏಕಃ ಸನ್ ಪ್ರಕಾಶಯತಿ | ಕಃ³ ? ಕ್ಷೇತ್ರೀ ಪರಮಾತ್ಮಾ
ಇತ್ಯರ್ಥಃ | ಭಾರತ⁴ | ರವಿದೃಷ್ಟಾಂತಃ ಅತ್ರ ಆತ್ಮನಃ ಉಭಯಾರ್ಥೋಽಪಿ ಭವತಿ
ರವಿವತ್ ಸರ್ವಕ್ಷೇತ್ರೇಷು ಏಕ ಆತ್ಮಾ ಅಲೇಪಕಶ್ಚ ಇತಿ ||೩೩||

(ಭಾಷ್ಯಾರ್ಥ)

ಮತ್ತು ಹೇಗೆ, ಎಲೈ ಭರತವಂಶೋತ್ಪನ್ನನೇ, ರವಿಯು ಸವಿತೃವು, ಸೂರ್ಯನು, ಈ ಲೋಕವೆಲ್ಲವನ್ನೂ ಒಬ್ಬನೇ ಬೆಳಗುತ್ತಿರುವನೋ ತೋರಿಸುತ್ತಿರುವನೋ ಹಾಗೆ ಅದರಂತೆ ಮಹಾಭೂತಗಳಿಂದ ಹಿಡಿದು ಧೃತಿಯವರೆಗಿನ ಕ್ಷೇತ್ರವನ್ನು⁵ ಒಬ್ಬನೇ ಆಗಿ ಬೆಳಗುತ್ತಾನೆ. ಯಾರು ? ಕ್ಷೇತ್ರಿಯು, ಪರಮಾತ್ಮನು ಎಂದರ್ಥ. ಸೂರ್ಯನ ದೃಷ್ಟಾಂತವನ್ನು ಕೊಟ್ಟಿರುವದು ಇಲ್ಲಿ ಸೂರ್ಯನಂತೆ ಸರ್ವಕ್ಷೇತ್ರಗಳಲ್ಲಿಯೂ ಒಬ್ಬನೇ ಆತ್ಮನು, ಅಲಿಪ್ತನು (ಆಗಿರುತ್ತಾನೆ) ಎಂದು ಎರಡು ಪ್ರಯೋಜನಗಳನ್ನೂ (ತಿಳಿಸುವದಕ್ಕಾಗಿ ಬಂದಿದೆ).

1. ಎಲ್ಲಾ ದೇಹಗಳಲ್ಲಿಯೂ ಎಂದರ್ಥ. ಉತ್ತಮ, ಮಧ್ಯಮ, ನೀಚ - ಎಂಬ ತಾರತಮ್ಯದ ದೇಹಗಳಿಂದ ಆತ್ಮನಿಗೆ ಲೇಪವಿಲ್ಲ.

2. “ತಥಾ ಅವ್ಯಕ್ತಾದಿಸ್ಥಾವರಾಂತಂ ಮಹಾಭೂತಾದಿ....” ಮ|| ; “ತದ್ವತ್ ಅವ್ಯಕ್ತಾದಿಸ್ಥಾವರಾಂತಂ ಮಹಾಭೂತಾದಿ.....” ಮೈ||

3. ‘ಏಕಃ’ ಮ||

4. ಈ ಮಾತು ಅ|| ನಿ|| ಗಳಲ್ಲಿ ಬಿಟ್ಟುಹೋಗಿದೆ.

5. ೧೩-೫, ೬ ನೋಡಿ.

ಉಪಸಂಹಾರ

(ಭಾಷ್ಯ)

೮೪೩. ಸಮಸ್ತಾಧ್ಯಾಯಾರ್ಥೋಪಸಂಹಾರಾರ್ಥಃ ಅಯಂ ಶ್ಲೋಕಃ -

(ಭಾಷ್ಯಾರ್ಥ)

ಈ ಶ್ಲೋಕವು (ಈ) ಅಧ್ಯಾಯದ ಅರ್ಥವನ್ನೆಲ್ಲ ಉಪಸಂಹಾರ ಮಾಡುವದಕ್ಕಾಗಿ (ಬಂದಿದೆ) -

ಕ್ಷೇತ್ರಕ್ಷೇತ್ರಜ್ಞಯೋರೇವಮನ್ತರಂ ಜ್ಞಾನಚಕ್ಷುಷಾ |

ಭೂತಪ್ರಕೃತಿಮೋಕ್ಷಂ ಚ ಯೇ ವಿದುರ್ಯಾನ್ತಿ ತೇ ಪರಮ್ ||೩೪||

೩೪. ಹೀಗೆ ಜ್ಞಾನಚಕ್ಷುಷಿನಿಂದ ಕ್ಷೇತ್ರಕ್ಷೇತ್ರಜ್ಞರುಗಳಿಗೆ ಅಂತರವನ್ನೂ ಭೂತಪ್ರಕೃತಿಮೋಕ್ಷವನ್ನೂ ಯಾರು ತಿಳಿದುಕೊಳ್ಳುವರೋ ಅವರು ಪರ(ಗತಿ)ಯನ್ನು ಪಡೆಯುತ್ತಾರೆ.

(ಭಾಷ್ಯ)

೮೪೪. ಕ್ಷೇತ್ರಕ್ಷೇತ್ರಜ್ಞಯೋಃ ಯಥಾವ್ಯಾಖ್ಯಾತಯೋಃ ಏವಂ ಯಥಾ ಪ್ರದರ್ಶಿತಪ್ರಕಾರೇಣ ಅನ್ತರಮ್ ಇತರೇತರವೈಲಕ್ಷಣ್ಯವಿಶೇಷಂ ಜ್ಞಾನಚಕ್ಷುಷಾ ಶಾಸ್ತ್ರಾಚಾರ್ಯೋಪದೇಶಜನಿತಮ್¹ ಆತ್ಮಪ್ರತ್ಯಯಿಕಂ ಜ್ಞಾನಂ ಚಕ್ಷುಃ ; ತೇನ ಜ್ಞಾನಚಕ್ಷುಷಾ | ಭೂತಪ್ರಕೃತಿಮೋಕ್ಷಂ ಚ | ಭೂತಾನಾಂ ಪ್ರಕೃತಿಃ ಅವಿದ್ಯಾಲಕ್ಷಣಾ ಅವ್ಯಕ್ತಾಖ್ಯಾ ತಸ್ಯಾ ಭೂತಪ್ರಕೃತೇಃ ಮೋಕ್ಷಂ² ಮೋಕ್ಷಣಮ್ ಅಭಾವಗಮನಂ ಚ ಯೇ ವಿದುಃ ವಿಜಾನಂತಿ, ಯಾನ್ತಿ ಗಚ್ಛಂತಿ ತೇ ಪರಂ ಪರಮಾರ್ಥತತ್ತ್ವಂ ಬ್ರಹ್ಮ ನ ಪುನಃ ದೇಹಮ್ ಆದದತೇ ಇತ್ಯರ್ಥಃ ||೩೪||

(ಭಾಷ್ಯಾರ್ಥ)

(ಹಿಂದೆ) ವಿವರಿಸಿರುವಂಥ ಕ್ಷೇತ್ರಕ್ಷೇತ್ರಜ್ಞರುಗಳಿಗೆ ಹೀಗೆ ತಿಳಿಸಿರುವ ರೀತಿಯಿಂದ (ಇರುವ) ಅಂತರವನ್ನು ಒಂದಕ್ಕೊಂದಕ್ಕಿರುವ ಗೊತ್ತಾದ ವೈಲಕ್ಷಣ್ಯವನ್ನು ಜ್ಞಾನಚಕ್ಷುಷಿನಿಂದ - ಶಾಸ್ತ್ರದ ಮತ್ತು ಆಚಾರ್ಯರ ಉಪದೇಶದಿಂದ ಉಂಟಾಗಿ ತನ್ನ ಅನುಭವಕ್ಕೆ ಬಂದಿರುವ ಜ್ಞಾನವೇ ಚಕ್ಷುಃ ; ಆ ಜ್ಞಾನಚಕ್ಷುಷಿ

1. "ಶಾಸ್ತ್ರಾಚಾರ್ಯಪ್ರಸಾದೋಪದೇಶ" ಎಂಬ ಪಾಠದಲ್ಲಿ 'ಪ್ರಸಾದ' ಬೇಕಿಲ್ಲ.

2. ಮುದ್ರಿತಭಾಷ್ಯದಲ್ಲಿ ಈ ಮಾತು ಬಿಟ್ಟಿದೆ.

ನಿಂದ - (ಯಾರು ತಿಳಿದುಕೊಂಡಿರುವರೋ) ಮತ್ತು ಭೂತಪ್ರಕೃತಿಮೋಕ್ಷವನ್ನೂ - ಭೂತಗಳ ಪ್ರಕೃತಿಯು ಎಂದರೆ ಅವಿದ್ಯಾಕಲ್ಪಿತವಾದ ಅವ್ಯಕ್ತವೆಂಬ ಹೆಸರಿನ (ಮೂಲವು). ಆ ಭೂತಪ್ರಕೃತಿಯ ಮೋಕ್ಷವನ್ನು, ಬಿಡಿಸುವಿಕೆಯನ್ನು, (ವಿದ್ಯೆಯಿಂದ) ಇಲ್ಲವಾಗಿಸುವಿಕೆಯನ್ನು, ಯಾರು ತಿಳಿದುಕೊಂಡಿರುವರೋ ಅರಿತಿರುವರೋ ಅವರು ಪರವನ್ನು ಪರಮಾರ್ಥತತ್ವವಾದ ಬ್ರಹ್ಮವನ್ನು ಪಡೆಯುತ್ತಾರೆ, ಹೋಗಿ ಸೇರುತ್ತಾರೆ ; ಮತ್ತೆ ದೇಹವನ್ನು ಸ್ವೀಕರಿಸುವದಿಲ್ಲ - ಎಂದರ್ಥ.

ಇತಿ ಶ್ರೀಮದ್ಭಗವದ್ಗೀತಾಭಾಷ್ಯೇ ಕ್ಷೇತ್ರಕ್ಷೇತ್ರಜ್ಞಯೋಗೋ ನಾಮ
ತ್ರಯೋದಶೋಽಧ್ಯಾಯಃ

ಹದಿಮೂರನೆಯ ಅಧ್ಯಾಯದ ಸಾರ

೧-೨. ಭಗವಂತನು ಹೇಳಿದ್ದೇನೆಂದರೆ : “ಅರ್ಜುನನೇ, ಈ ಶರೀರವೇ ಕ್ಷೇತ್ರವು, ಇದನ್ನರಿಯುವ ಆತ್ಮನೇ ಕ್ಷೇತ್ರಜ್ಞನು. ಸರ್ವಕ್ಷೇತ್ರಗಳಲ್ಲಿಯೂ ಇರುವ ಈ ಕ್ಷೇತ್ರಜ್ಞನು ನಾನೇ. ಕ್ಷೇತ್ರಕ್ಷೇತ್ರಜ್ಞರ ವಿವೇಕವೇ ತತ್ತ್ವಜ್ಞಾನವು.

೨-೬. “ಕ್ಷೇತ್ರದ ಸ್ವರೂಪ, ಕ್ಷೇತ್ರಜ್ಞನ ಸ್ವರೂಪ, ಅದನ್ನು ಸರಿಯಾಗಿ ತಿಳಿದುಕೊಳ್ಳುವುದಕ್ಕೆ ಬೇಕಾಗುವ ಸಾಧನ - ಇವನ್ನು ಹೇಳುತ್ತೇನೆ ಕೇಳು. ಅವ್ಯಕ್ತ, ಮಹತ್ತು, ಅಹಂಕಾರ, ಪಂಚಭೂತಗಳು - ಎಂದು ಎಂಟು ಬಗೆಯಾಗಿರುವ ಪ್ರಕೃತಿಯೂ ಹನ್ನೊಂದು ಇಂದ್ರಿಯಗಳೂ ಐದು ವಿಷಯಗಳೂ ಸೇರಿ ಆಗಿರುವ ಹದಿನಾರು ಬಗೆಯ ವಿಕೃತಿಯೂ ಕ್ಷೇತ್ರವೆನಿಸುತ್ತದೆ. ಇಚ್ಛಾದ್ವೇಷವೇ ಮುಂತಾದ ಅಂತಃಕರಣಧರ್ಮಗಳೂ ಕ್ಷೇತ್ರದಲ್ಲಿಯೇ ಅಡಕವಾಗಿರುತ್ತವೆ.

೨-೧೧. “ಕ್ಷೇತ್ರಜ್ಞನ ಸ್ವರೂಪವನ್ನು ತಿಳಿಸುವುದಕ್ಕಿಂತ ಮುಂಚೆ ಅದನ್ನು ಮನಗಾಣುವುದಕ್ಕೆ ಬೇಕಾದ ಸಾಧನಗಳನ್ನು ತಿಳಿಸುವೆನು. ಅಮಾನಿತ್ಯ, ಅದಂಭಿತ್ಯ, ಅಹಿಂಸೆ, ಕ್ರಾಂತಿ, ಅರ್ಜವ, ಅಚಾರ್ಯೋಪಾಸನೆ, ಶೌಚ, ಸ್ವೈರ್ಯ, ಆತ್ಮವಿನಿಗ್ರಹ, ವಿಷಯಭೋಗಗಳಲ್ಲಿ ವೈರಾಗ್ಯ, ಅನಹಂಕಾರ, ಜನ್ಮಮೃತ್ಯುಜರಾವ್ಯಾಧಿಗಳಲ್ಲಿರುವ ದುಃಖದೋಷಗಳನ್ನು ಆಲೋಚಿಸುತ್ತಿರುವುದು, ಅಸಕ್ತಿ, ಅನಭಿಷ್ಟಂಗ, ಸಮಚಿತ್ತತೆ, ಅನನ್ಯಭಕ್ತಿ, ವಿವಿಕ್ತದೇಶಸೇವಿತ್ಯ, ಜನಸಂಸರ್ಗದಲ್ಲಿ ಅರತಿ, ಅಧ್ಯಾತ್ಮಜ್ಞಾನನಿತ್ಯತ್ಯ, ತತ್ತ್ವಜ್ಞಾನಾರ್ಥದರ್ಶನ - ಎಂಬ ಇಪ್ಪತ್ತು ಸಾಧನಗಳು ಈ ಜ್ಞಾನಕ್ಕೆ ಬೇಕಾಗಿರುವವು. ಇವಕ್ಕೆ ಬದಲಾಗಿ ಮಾನಿತ್ಯ, ದಂಭಿತ್ಯ - ಮುಂತಾದವುಗಳೇ ಇದ್ದರೆ ಅಜ್ಞಾನವೇ ಬೆಳೆದು ಸಂಸಾರದಲ್ಲಿ ತೊಳಲುತ್ತಿರಬೇಕಾಗುವುದು. ಆದ್ದರಿಂದ ಮುಮುಕ್ಷುವಾದವನು ಅಮಾನಿತ್ಯಾದಿಗಳೆಂಬ ಜ್ಞಾನಸಾಧನಗಳನ್ನು ಅವಶ್ಯವಾಗಿ ಸಂಪಾದಿಸಿಕೊಳ್ಳಬೇಕು.

೧೨-೧೮. “ಈಗ ಕ್ಷೇತ್ರಜ್ಞನ ಪರಮಾರ್ಥಸ್ವರೂಪವನ್ನು ಹೇಳುವೆನು ಕೇಳು. ಅದನ್ನು ಅರಿತುಕೊಂಡರೆ ಮೋಕ್ಷವಾಗುತ್ತದೆ. ಅದು ನಿತ್ಯವಾದ ಪರಬ್ರಹ್ಮವು ; ಇದೆಯೆಂದಾಗಲಿ ಇಲ್ಲವೆಂದಾಗಲಿ ಹೇಳಬಹುದಾದ ಇಂದ್ರಿಯಗೋಚರವಸ್ತುಗಳೆಲ್ಲಕ್ಕಿಂತಲೂ ಭಿನ್ನವಾದದ್ದು. ಅದಕ್ಕೆ ಎಲ್ಲೆಲ್ಲಿಯೂ ಕೈಕಾಲು, ಕಣ್ಣು, ತಲೆ, ಮುಖ, ಕಿವಿ - ಇವುಗಳಿರುವವು ; ಅದು ಎಲ್ಲವನ್ನೂ ವ್ಯಾಪಿಸಿಕೊಂಡಿರುವುದು. ಎಲ್ಲಾ ಇಂದ್ರಿಯಗಳ ವ್ಯಾಪಾರಗಳನ್ನೂ ತೋರ್ಪಡಿಸಿ ಕೊಳ್ಳುವುದಾದರೂ ಅದಕ್ಕೆ ನಿಜವಾಗಿ ಯಾವ ಇಂದ್ರಿಯವೂ ಇರುವದಿಲ್ಲ. ಅದು ಒಂದನ್ನೂ ಸೋಂಕದೆಯೇ ಎಲ್ಲವನ್ನೂ ಹಿಡಿದೆತ್ತಿ ನಿಲ್ಲಿಸಿಕೊಂಡಿದೆ, ಯಾವ ಗುಣವೂ ಇಲ್ಲದ್ದಾದರೂ ಗುಣಗಳನ್ನು ಅನುಭವಿಸುತ್ತಿರುತ್ತದೆ. ಅದು ಪ್ರಾಣಿಗಳ ಒಳಗೂ ಹೊರಗೂ ಇರುವದಲ್ಲದೆ ಚರಾಚರವಾದ ಪ್ರಾಣಿಗಳ ದೇಹದ ಸ್ವರೂಪದಿಂದಲೂ ಇರುತ್ತದೆ. ಇಷ್ಟಾದರೂ ಅದರ ಪರಮಾರ್ಥಸ್ವರೂಪವು ಅತ್ಯಂತಸೂಕ್ಷ್ಮವಾಗಿರುತ್ತದೆಯಾದ್ದರಿಂದ ಅದು ಅಜ್ಞರಿಗೆ ತಿಳಿಯದೆ

ಎಲ್ಲಿಯೋ ದೂರದಲ್ಲಿರುವಂತಿರುವುದು ; ತಿಳಿದವರಿಗೆ ಮಾತ್ರ ಅತ್ಯಂತಸಮೀಪದಲ್ಲಿರುವುದು. ತಾನು ಅಖಂಡವಾಗಿ ಒಂದೇ ಆಗಿದ್ದರೂ ಪ್ರತಿಯೊಬ್ಬ ಜೀವನಲ್ಲಿಯೂ ಬೇರೆಬೇರೆಯಾಗಿದ್ದು ಕೊಂಡಿರುವಂತೆ ತೋರುವುದು. ಅದು ಸಕಲಭೂತಗಳ ಸೃಷ್ಟಿಸ್ಥಿತಿಪ್ರಲಯಗಳಿಗೆ ಕಾರಣವಾಗಿರುತ್ತದೆ. ಅದು ಜ್ಯೋತಿಗಳಿಗೆ ಜ್ಯೋತಿಯಾಗಿ ಕತ್ತಲೆಯಾಚೆಗೆ ಇರುತ್ತದೆ. ಈವರೆಗೆ ಹೇಳಿದ ಅಮಾನಿತ್ಪಾದಿಗಳೆಂಬ ಜ್ಞಾನವೂ ಜ್ಞೇಯವೂ, ಫಲರೂಪವಾದ ಜ್ಞಾನವೂ ಈ ಮೂರೂ ಪ್ರತಿಯೊಬ್ಬನ ಹೃದಯದಲ್ಲಿಯೂ ಇದ್ದುಕೊಂಡಿರುತ್ತದೆ.

೧೮. “ಈ ರೀತಿಯಾಗಿ ಕ್ಷೇತ್ರ ; ಜ್ಞಾನಸಾಧನ ಮತ್ತು ಜ್ಞೇಯವಾದ ಕ್ಷೇತ್ರಜ್ಞನ ಪರಮಾರ್ಥರೂಪ - ಈ ಮೂರನ್ನೂ ಸಂಕ್ಷೇಪವಾಗಿ ಹೇಳಿದ್ದಾಯಿತು ; ನನ್ನ ಭಕ್ತನು ಇದನ್ನು ತಿಳಿದುಕೊಂಡು ನನ್ನ ಸ್ವರೂಪವನ್ನೇ ಹೊಂದುವನು.”

೧೯-೨೩. ಪ್ರಕೃತಿ, ಪುರುಷ - ಅಥವಾ ಕ್ಷೇತ್ರಕ್ಷೇತ್ರಜ್ಞ - ಎಂಬಿವರಡೂ ಪರಮೇಶ್ವರನ ಪ್ರಕೃತಿಗಳು ; ಇವುಗಳಿಂದಲೇ ಸಕಲಭೂತಗಳ ಉತ್ಪತ್ತಿಯೂ ಆಗಿರುವುದು ; ಹೇಗೆಂದರೆ ಕಾರ್ಯಕಾರಣರೂಪವಾಗಿರುವದೆಲ್ಲವೂ ಪ್ರಕೃತಿಯಿಂದಾಗಿರುತ್ತದೆ ; ಸುಖದುಃಖಭೋಗವು ಪುರುಷನಿಂದಾಗಿರುತ್ತದೆ. ಪ್ರಕೃತಿಯಲ್ಲಿರುವ ಮಿಥ್ಯಾಭಿಮಾನದಿಂದ ಗುಣಗಳಲ್ಲಿ, ಸಂಗವುಳ್ಳವನಾಗಿ ಪುರುಷನು ಸದಸದೋನಿಗಳಲ್ಲಿ ಹುಟ್ಟುತ್ತಾ ಸಂಸಾರದಲ್ಲಿ ತೊಳಲುತ್ತಿರುವನು. ಆದರೆ ದೇಹದಲ್ಲಿರುವ ಈ ಪುರುಷನೇ ತನ್ನ ಪರಮಾರ್ಥಸ್ವರೂಪದಿಂದ ಎಲ್ಲವನ್ನೂ ನೋಡುವ ಚೈತನ್ಯಮಾತ್ರನಾಗಿ ದೇಹೇಂದ್ರಿಯಗಳ ಸಕಲವ್ಯಾಪಾರಗಳಿಗೂ, ತನ್ನ ಸನ್ನಿಧಿಮಾತ್ರದಿಂದ ಕಾರಣನಾಗಿ ಎಲ್ಲಕ್ಕೂ ಪುಷ್ಟಿಯನ್ನು ಕೊಡುತ್ತಿರುವನು. ಅವೆಲ್ಲವನ್ನೂ ಆಳುವ ಮಹೇಶ್ವರನಾಗಿರುವನು. ಹೀಗೆಂದು ಪ್ರಕೃತಿಪುರುಷರನ್ನೂ ಗುಣಗಳಿಂದಾಗುವ ಸಂಸಾರವನ್ನೂ ಯಾವನು ವಿಂಗಡಿಸಿ ತಿಳಿದುಕೊಳ್ಳುವನೋ ಅಂಥ ಜ್ಞಾನಿಗೆ ಪುನರ್ಜನ್ಮವಿಲ್ಲ.

೨೪-೨೫. ಈ ಪರಮಾತ್ಮನನ್ನು ಸಾಕ್ಷಾತ್ಕಾರಮಾಡಿಕೊಳ್ಳುವುದಕ್ಕೆ ಕೆಲವರು ಧ್ಯಾನವನ್ನು, ಕೆಲವರು ಸಾಂಖ್ಯಯೋಗವನ್ನು, ಮತ್ತೆಕೆಲವರು ಕರ್ಮಯೋಗವನ್ನು ಉಪಯೋಗಿಸುತ್ತಾರೆ ; ಇನ್ನೂ ಕೆಲವರು ತಮಗೆ ಯಾವದೊಂದು ಮಾರ್ಗವೂ ತಿಳಿಯದ್ದರಿಂದ ದೊಡ್ಡವರು ಹೇಳಿದ ರೀತಿಯಿಂದಲೇ ಭಗವಂತನನ್ನು ಉಪಾಸನೆಮಾಡುತ್ತಾರೆ. ಇವರೆಲ್ಲರಿಗೂ ಮೋಕ್ಷವು ದೊರಕುತ್ತದೆ.

೨೬-೩೦. ಜನ್ಮಸಂಸಾರಕ್ಕೆ ಕಾರಣವಾದದ್ದು ಕ್ಷೇತ್ರಕ್ಷೇತ್ರಜ್ಞರ ಅನೋನ್ಯಾಧ್ಯಾಸವು. ಯಾವನು ಕ್ಷೇತ್ರಗಳು ನಾಶವಾಗುವವು, ಇವುಗಳಲ್ಲಿರುವ ಆತ್ಮನು ಮಾತ್ರ ನಿಜವಾಗಿ ಅವಿನಾಶಿಯಾದ ಪರಮೇಶ್ವರನು ಎಂದು ತಿಳಿದುಕೊಳ್ಳುವನೋ ಅವನೇ ಜ್ಞಾನಿಯು. ಸರ್ವಕ್ಷೇತ್ರಗಳಲ್ಲಿಯೂ ಇರುವ ಪರಮಾತ್ಮನೇ ತಾನೆಂದು ತಿಳಿದುಕೊಂಡವನು ಮಿಕ್ಕವರಂತೆ ಅಜ್ಞಾನದಿಂದ ಆತ್ಮಹತ್ಯೆಯನ್ನು ಮಾಡಿಕೊಳ್ಳುವದಿಲ್ಲ ; ಅದರಿಂದ ಪರಮಗತಿಯನ್ನೇ ಹೊಂದುವನು. ಪ್ರಕೃತಿಯೇ ಸಕಲಕರ್ಮವನ್ನೂ ಮಾಡುವುದು, ನಾನು ಅಕರ್ತನಾದ ಪರಮಾತ್ಮನು ಎಂದು ತಿಳಿದುಕೊಂಡು ಸಕಲಭೂತಗಳೂ ಆ ಒಬ್ಬ ಪರಮಾತ್ಮನಿಂದಲೇ

ಹುಟ್ಟಿ ಅವನ ಆಧಾರದಿಂದಲೇ ನಿಂತಿರುವವೆಂಬುದನ್ನು ತಿಳಿದುಕೊಳ್ಳುವನೋ ಆಗ ಅವನು ಬ್ರಹ್ಮವೇ ಆಗುವನು.

೩೧-೩೩. ಈ ಪರಮಾತ್ಮನು ಅನಾದಿಯಾಗಿ ನಿರ್ಗುಣನಾಗಿರುವದರಿಂದ ನಾಶರಹಿತ ನಾಗಿರುತ್ತಾನೆ. ಇವನು ಶರೀರದಲ್ಲಿದ್ದರೂ ಯಾವ ಕರ್ಮವನ್ನೂ ಮಾಡುವದೂ ಇಲ್ಲ. ಕರ್ಮಫಲದ ಅಂಟು ಅವನಿಗೆ ಹತ್ತಿಕೊಳ್ಳುವದೂ ಇಲ್ಲ. ಆಕಾಶವು ಎಲ್ಲೆಲ್ಲಿಯೂ ಇರುತ್ತಿದ್ದರೂ ಸೂಕ್ಷ್ಮವಸ್ತುವಾದ್ದರಿಂದ ಸ್ಥೂಲವಸ್ತುಗಳ ಅಂಟು ಅದಕ್ಕೆ ಹೇಗೆ ಆಗುವದಿಲ್ಲವೋ ಅದರಂತೆ ಎಲ್ಲೆಲ್ಲಿಯೂ ದೇಹದಲ್ಲಿ ಇದ್ದರೂ ಈ ಪರಮಾತ್ಮನಿಗೆ ಅದರ ದೋಷಗಳು ಹತ್ತುವದಿಲ್ಲ. ಸೂರ್ಯನು ತಾನೊಬ್ಬನೇ ಲೋಕವನ್ನೆಲ್ಲ ಬೆಳಗುತ್ತಿರುವಂತೆ ಈ ಕ್ಷೇತ್ರಜ್ಞರೂಪನಾದ ಪರಮಾತ್ಮನು ಸಕಲಕ್ಷೇತ್ರಗಳನ್ನೂ ಬೆಳಗುತ್ತಾ ಅವುಗಳ ಲೇಪವಿಲ್ಲದೆ ಇರುತ್ತಾನೆ.

೩೪. ಹೀಗೆ ಕ್ಷೇತ್ರಕ್ಕೂ ಕ್ಷೇತ್ರಜ್ಞನಿಗೂ ಇರುವ ತಾರತಮ್ಯವನ್ನು ಕಂಡುಕೊಂಡು ಭೂತಗಳಿಗೆಲ್ಲ ಕಾರಣವಾದ ಪ್ರಕೃತಿಯನ್ನು ಲಯಗೊಳಿಸುವ ಬಗೆಯನ್ನು ಯಾರು ತಿಳಿದು ಕೊಳ್ಳುವರೋ ಅವರು ಪರಬ್ರಹ್ಮವನ್ನೇ ಸೇರುತ್ತಾರೆ.

ಹದಿನಾಲ್ಕನೆಯ ಅಧ್ಯಾಯ

(ಗುಣತ್ರಯವಿಭಾಗಯೋಗ)

ಈ ಅಧ್ಯಾಯದ ಸಂಬಂಧ

(ಭಾಷ್ಯ)

ಆಳು. ಸರ್ವಮ್ ಉತ್ಪದ್ಯಮಾನಂ ಕ್ಷೇತ್ರಕ್ಷೇತ್ರಜ್ಞಸಂಯೋಗಾತ್ ಉತ್ಪದ್ಯತೇ (೧೩-೨೬) ಇತಿ ಉಕ್ತಮ್ | ತತ್ ಕಥಮ್ ಇತಿ ತತ್ಪ್ರದರ್ಶನಾರ್ಥಂ “ಪರಂ ಭೂಯಃ” ಇತ್ಯಾದ್ಯಧ್ಯಾಯಃ ಆರಭ್ಯತೇ | ಅಥವಾ ಈಶ್ವರಪರತನ್ತ್ರಯೋಃ ಕ್ಷೇತ್ರಕ್ಷೇತ್ರಜ್ಞಯೋಃ ಜಗತ್ಕಾರಣತ್ವಮ್ ನ ತು ಸಾಜ್ಞಾನಾಮಿವ ಸ್ವತನ್ತ್ರಯೋಃ ಇತ್ಯೇವಮರ್ಥಮ್ | ಪ್ರಕೃತಿಸ್ಥಿತ್ಯಂ ಗುಣೇಷು ಚ ಸಜ್ಞಃ ಸಂಸಾರಕಾರಣಮ್ ಇತಿ ಉಕ್ತಮ್ | ಕಸ್ಮಿನ್ ಗುಣೇ ಕಥಂ ಸಜ್ಞಃ ? ಕೇ ವಾ ಗುಣಾಃ ? ಕಥಂ ವಾ ತೇ¹ ಬದ್ಧನ್ತಿ ಇತಿ ? ಗುಣೇಭ್ಯಶ್ಚ ಮೋಕ್ಷಣಂ ಕಥಂ ಸ್ಯಾತ್ ? ಮುಕ್ತಸ್ಯ ಚ ಲಕ್ಷಣಂ ವಕ್ತವ್ಯಮ್ - ಇತ್ಯೇವಮರ್ಥಂ ಚ ಭಗವಾನ್ ಉವಾಚ -

(ಭಾಷ್ಯಾರ್ಥ)

ಹುಟ್ಟುವದೆಲ್ಲ ಕ್ಷೇತ್ರಕ್ಷೇತ್ರಜ್ಞರ ಸಂಯೋಗದಿಂದಲೇ ಹುಟ್ಟುತ್ತದೆ ಎಂದು (೧೩-೨೬ರಲ್ಲಿ) ಹೇಳಿರುತ್ತದೆ. ಅದು (ಹೇಗೆ ?) ಎಂಬುದನ್ನು ತಿಳಿಸಿಕೊಡುವದಕ್ಕಾಗಿ “ಪರಂ ಭೂಯಃ” (ಇನ್ನೊಮ್ಮೆಯೂ) ಎಂದು ಮುಂತಾಗಿರುವ (ಈ) ಅಧ್ಯಾಯವನ್ನು ಪ್ರಾರಂಭಿಸಿರುತ್ತದೆ.

ಅಥವಾ ಈಶ್ವರನ ಅಧೀನವಾಗಿರುವ ಕ್ಷೇತ್ರಕ್ಷೇತ್ರಜ್ಞರು ಜಗತ್ಕಾರಣರಾಗಿರುವರೇ ಹೊರತು ಸಾಂಖ್ಯರು ಹೇಳುವಂತೆ ಸ್ವತಂತ್ರರಾಗಿರುವ (ಕ್ಷೇತ್ರಕ್ಷೇತ್ರಜ್ಞ)ರಲ್ಲ - ಎಂದು ತಿಳಿಸಿಕೊಡುವದಕ್ಕಾಗಿ² (ಈ ಅಧ್ಯಾಯವನ್ನು ಪ್ರಾರಂಭಿಸಿರುತ್ತದೆ ಎಂದೂ ಹೇಳಬಹುದು).

ಪ್ರಕೃತಿಯಲ್ಲಿದ್ದುಕೊಂಡಿರುವದೂ ಗುಣಗಳಲ್ಲಿ ಆಸಕ್ತಿಯನ್ನು (ಮಾಡುವದೂ) ಸಂಸಾರಕ್ಕೆ ಕಾರಣವೆಂದು (೧೩-೨೧ರಲ್ಲಿ) ಹೇಳಿದೆಯಷ್ಟೆ ? ಯಾವ ಗುಣದಲ್ಲಿ ಹೇಗೆ ಸಂಗ(ವನ್ನು ಮಾಡುವದು) ? ಗುಣಗಳು ಎಂದರಾದರೂ ಯಾವವು ?

1. “ವಾ ತೇ” ಈ ಮಾತುಗಳು ಮ|| ಮೈ|| ಗಳಲ್ಲಿಲ್ಲ.

2. ಸೂ. ಭಾ. ೧-೪-೩ (ಭಾ. ಭಾ. ೩೩೯)ನ್ನು ನೋಡಿ.

ಅವು (ದೇಹಿಯನ್ನು) ಬಂಧಿಸುತ್ತವೆ ಎಂಬುದಾದರೂ ಹೇಗೆ ? ಮತ್ತು ಗುಣಗಳಿಂದ ಮೋಕ್ಷವು ಹೇಗೆ ಆಗುವದು ? ಮುಕ್ತನ ಲಕ್ಷಣವನ್ನೂ ಹೇಳಬೇಕಾಗಿದೆ. ಇದಕ್ಕಾಗಿಯೂ ಭಗವಂತನು ಇಂತೆಂದನು :-

ಜ್ಞಾನದಿಂದಾಗುವ ಪ್ರಯೋಜನ

ಶ್ರೀ ಭಗವಾನ್ ಉವಾಚ -

ಪರಂ ಭೂಯಃ ಪ್ರವಕ್ಷ್ಯಾಮಿ ಜ್ಞಾನಾನಾಂ ಜ್ಞಾನಮುತ್ತಮಮ್ |

ಯಜ್ಞಾತ್ಯಾ ಮುನಯಃ ಸರ್ವೇ ಪರಾಂ ಸಿದ್ಧಿಮಿತೋ ಗತಾಃ ||೧||

೧. ಇನ್ನೊಮ್ಮೆಯೂ ಜ್ಞಾನಗಳಲ್ಲಿ ಉತ್ತಮವಾದ ಹೆಚ್ಚಿನ ಜ್ಞಾನವನ್ನು ಹೇಳುವೆನು. ಇದನ್ನರಿತು ಮುನಿಗಳೆಲ್ಲರೂ ಇಲ್ಲಿಂದ ಪರಸಿದ್ಧಿಯನ್ನು ಹೊಂದಿದರು.

(ಭಾಷ್ಯ)

೮೪೬. ಪರಂ ಜ್ಞಾನಮ್ ಇತಿ ವ್ಯವಹಿತೇನ ಸಂಬಂಧಃ | ಭೂಯಃ ಪುನಃ ಪೂರ್ವೇಷು¹ ಅಧ್ಯಾಯೇಷು ಅಸಕೃತ್ ಉತ್ತಮಪಿ ಪ್ರವಕ್ಷ್ಯಾಮಿ | ತಚ್ಚ ಪರಮ್ | ಪರವಸ್ತುವಿಷಯತ್ವಾತ್ | ಕಿಂ ತತ್ ? ಜ್ಞಾನಂ ಸರ್ವೇಷಾಂ ಜ್ಞಾನಾನಾಮ್ ಉತ್ತಮಮ್ | ಉತ್ತಮಫಲತ್ವಾತ್² | 'ಜ್ಞಾನಾನಾಮ್' ಇತಿ ನ³ ಅಮಾನಿತ್ವಾದೀನಾಮ್, ಕಿಂ ತರ್ಹಿ, ಯಜ್ಞಾದಿಜ್ಞೇಯವಸ್ತುವಿಷಯಾಣಾಮ್ ಇತಿ | ತಾನಿ ನ ಮೋಕ್ಷಾಯ, ಇದಂ ತು ಮೋಕ್ಷಾಯ ಇತಿ ಪರೋತ್ತಮಶಬ್ದಾಭ್ಯಾಂ ಸ್ತೌತಿ ಶ್ರೋತೃಬುದ್ಧಿರುಚ್ಯುತ್ಪಾದನಾರ್ಥಮ್ | ಯತ್ ಜ್ಞಾತ್ಯಾ ಯತ್ ಜ್ಞಾನಂ ಜ್ಞಾತ್ಯಾ ಪ್ರಾಪ್ಯ ಮುನಯಃ ಸಂನ್ಯಾಸಿನಃ ಮನನಶೀಲಾಃ ಸರ್ವೇ ಪರಾಂ ಸಿದ್ಧಿಂ ಮೋಕ್ಷಾಭ್ಯಾಂ ಇತಃ ಅಸ್ಮಾತ್ ದೇಹಬಂಧನಾತ್⁴ ಗತಾಃ ಪ್ರಾಪ್ತಾಃ ||೧||

(ಭಾಷ್ಯಾರ್ಥ)

(ಮೂಲದಲ್ಲಿರುವ) ಪರಂ (ಎಂಬ ಮಾತನ್ನು) ಜ್ಞಾನಮ್ ಎಂದು ದೂರದಲ್ಲಿರುವ (ಮಾತಿಗೆ) ಸಂಬಂಧ(ವನ್ನು ಮಾಡಿಕೊಳ್ಳಬೇಕು). ಇನ್ನೊಮ್ಮೆ

1. 'ಸರ್ವೇಷು' ಎಂದು ಹೆಚ್ಚಾಗಿ ನಿ|| ಅ|| ಗು|| ಮ||
2. 'ಉತ್ತಮಫಲವತ್ವಾತ್' ಮ||
3. 'ನ ತು' ಮ||
4. 'ಊರ್ಧ್ವಂ' ಎಂಬ ಹೆಚ್ಚಾಗಿ ಅ|| ಮ|| ಗು|| ವಾ||

ಮತ್ತೊಂದು ಸಲ - ಹಿಂದಿನ ಅಧ್ಯಾಯಗಳಲ್ಲಿ ಅನೇಕ ಸಾರಿ ಹೇಳಿದ್ದರೂ (ಇನ್ನೊಮ್ಮೆ) ಹೇಳುವೆನು. ಮತ್ತು ಆ (ಜ್ಞಾನವು) ಹೆಚ್ಚಿನದು, ಏಕೆಂದರೆ ಹೆಚ್ಚಿನ (ಪರಮಾತ್ಮ) ವಸ್ತುವಿನ ವಿಷಯ(ವಾದ ಜ್ಞಾನವಾಗಿರುತ್ತದೆ) . ಅದು ಯಾವದು ? ಜ್ಞಾನಗಳಲ್ಲೆಲ್ಲ ಉತ್ತಮವಾದ ಜ್ಞಾನವು ; ಏಕೆಂದರೆ (ಅದಕ್ಕೆ) ಉತ್ತಮವಾದ ಫಲವಿರುತ್ತದೆ. (ಇಲ್ಲಿ) 'ಜ್ಞಾನಗಳಲ್ಲಿ' ಎಂದರೆ ಅಮಾನಿತ್ವಾದಿಗಳಲ್ಲಿ (ಎಂದರ್ಥ) ವಲ್ಲ¹, ಮತ್ತೇನೆಂದರೆ ಯಜ್ಞವೇ ಮುಂತಾದ ಜ್ಞೇಯವಸ್ತುವಿಷಯಕವಾದ (ಜ್ಞಾನಗಳಲ್ಲಿ) ಎಂದು (ಅರ್ಥ). ಅವುಗಳು ಮೋಕ್ಷಕ್ಕೆ (ಕಾರಣ)ವಲ್ಲ. ಇದು ಮಾತ್ರ ಮೋಕ್ಷಕ್ಕೆ (ಕಾರಣ)² - ಎಂದು (ಈ ಜ್ಞಾನವನ್ನು) ಪರ, ಉತ್ತಮ ಎಂಬ ಶಬ್ದಗಳಿಂದ - ಕೇಳುವ (ಅರ್ಜುನನ) ಬುದ್ಧಿಯಲ್ಲಿ ಸವಿಹುಟ್ಟಿಸುವದಕ್ಕಾಗಿ - ಹೊಗಳಿರುತ್ತಾನೆ. ಈ (ಜ್ಞಾನವನ್ನು) ಅರಿತುಕೊಂಡು, ಪಡೆದುಕೊಂಡು, ಮುನಿಗಳು ಮನನಶೀಲರಾದ ಸಂನ್ಯಾಸಿಗಳು ಎಲ್ಲರೂ ಮೋಕ್ಷವೆಂಬ ಹೆಸರಿನ ಹೆಚ್ಚಿನ ಸಿದ್ಧಿಯನ್ನು ಇಲ್ಲಿಂದ ಈ ದೇಹಬಂಧದಿಂದ (ಬಿಡುಗಡೆಯನ್ನು) ಹೊಂದಿರುತ್ತಾರೆ, ಪಡೆದಿರುತ್ತಾರೆ.

(ಭಾಷ್ಯ)

೮೪೨. ಅಸ್ಯಾಶ್ಚ³ ಸಿದ್ಧೇಃ ಐಕಾಂತಿಕತ್ವಂ ದರ್ಶಯತಿ⁴ -

(ಭಾಷ್ಯಾರ್ಥ)

ಮತ್ತು ಈ ಸಿದ್ಧಿಯು ನಿಯತವಾಗಿ ಆಗಿಯೇತೀರತಕ್ಕದ್ದೆಂಬುದನ್ನು ತಿಳಿಸುತ್ತಾನೆ :-

ಇದಂ ಜ್ಞಾನಮುಪಾಶ್ರಿತೈ ಮಮ ಸಾಧರ್ಮ್ಯಮಾಗತಾಃ |

ಸರ್ಗೇಽಪಿ ನೋಪಜಾಯಂತೇ ಪ್ರಲಯೇ ನ ವ್ಯಥಂತಿ ಚ

||೨||

೨. ಈ ಜ್ಞಾನವನ್ನು ಆಶ್ರಯಿಸಿಕೊಂಡು ನನ್ನ ಸಾಧರ್ಮ್ಯವನ್ನು

1. ಜ್ಞಾನಕ್ಕೆ ಸಾಧನವಾಗಿರುವ ಅಮಾನಿತ್ವಾದಿಗಳಲ್ಲಿ ಉತ್ತಮವಾದ ಸಾಧನವನ್ನು ಹೇಳುವೆನು ಎಂದರ್ಥವಲ್ಲ.

2. ಯಜ್ಞ, ದಾನ, ತಪಸ್ಸು - ಇವುಗಳ ಜ್ಞಾನವು ಪರಂಪರೆಯಿಂದ ಮುಕ್ತಿಗೆ ಕಾರಣ ; ಆದರೆ ಇದು ನೇರಾಗಿ ಕಾರಣವಾಗಿರುವದರಿಂದ ಅವುಗಳಿಗಿಂತ ಉತ್ತಮ.

3. 'ತೇಷಾಂ ಚ ಕಿಂ ಫಲಮ್ ಇತಿ ; ಉಚ್ಯತೇ' ಎಂದು ಹೆಚ್ಚಾಗಿ ಮ|| ; ಈ ವಾಕ್ಯಕ್ಕಿಂತ ಮೊದಲು 'ತಸ್ಯಾಶ್ಚ....' ಮೈ||

4. 'ಉಚ್ಯತೇ' ಮೈ||

ಹೊಂದಿದವರು ಸೃಷ್ಟಿಯಲ್ಲಿಯೂ ಹುಟ್ಟುವದಿಲ್ಲ, ಪ್ರಲಯದಲ್ಲಿ ವ್ಯಥೆ ಪಡುವದೂ ಇಲ್ಲ.

(ಭಾಷ್ಯ)

೮೪೮. ಇದಂ ಜ್ಞಾನಂ ಯಥೋಕ್ತಮ್ ಉಪಾಶ್ರಿತೃ ಜ್ಞಾನಸಾಧನಮ್ ಅನುಷ್ಠಾಯ ಇತ್ಯೇತತ್ | ಮಮ ಪರಮೇಶ್ವರಸ್ಯ ಸಾಧರ್ಮ್ಯಂ ಮತ್ಸ್ವರೂಪತಾಮ್ ಆಗತಾಃ ಪ್ರಾಪ್ತಾಃ ಇತ್ಯರ್ಥಃ | ನ ತು ಸಮಾನಧರ್ಮತಾ ಸಾಧರ್ಮ್ಯಮ್ | ಕ್ಷೇತ್ರಜ್ಞೇಶ್ವರಯೋಃ ಭೇದಾನಭ್ಯುಪಗಮಾತ್ ಗೀತಾಶಾಸ್ತ್ರೇ | ಫಲವಾದಶ್ಚ ಅಯಂ ಸ್ತುತ್ಯರ್ಥಮ್ ಉಚ್ಯತೇ | ಸರ್ಗೇಽಪಿ ಸೃಷ್ಟಿಕಾಲೇಽಪಿ ನೋಪಜಾಯಂತೇ ನ ಉತ್ಪದ್ಯಂತೇ | ಪ್ರಲಯೇ ಬ್ರಹ್ಮಣೋಽಪಿ¹ ವಿನಾಶಕಾಲೇ ನ ವ್ಯಥಂತಿ ಚ ವ್ಯಥಾ ನಾಪದ್ಯಂತೇ | ನ ಚಲಂತಿ² ಇತ್ಯರ್ಥಃ ||೨||

(ಭಾಷ್ಯಾರ್ಥ)

(ಈ) ಹೇಳಿದ ಜ್ಞಾನವನ್ನು ಆಶ್ರಯಿಸಿಕೊಂಡು, ಎಂದರೆ ಜ್ಞಾನಸಾಧನವನ್ನು ಅನುಷ್ಠಾನಮಾಡಿ ಎಂದರ್ಥ. ಪರಮೇಶ್ವರನಾದ ನನ್ನ ಸಾಧರ್ಮ್ಯವನ್ನು ನನ್ನ ಸ್ವರೂಪವನ್ನು ಹೊಂದಿದವರು ಪಡೆದುಕೊಂಡವರು ಎಂದರ್ಥ. ಸಾಧರ್ಮ್ಯವೆಂದರೆ (ನನಗೆ) ಸಮಾನವಾದ ಧರ್ಮವೆಂದೇನೂ ಅರ್ಥವಲ್ಲ ; ಏಕೆಂದರೆ ಗೀತಾಶಾಸ್ತ್ರದಲ್ಲಿ ಕ್ಷೇತ್ರಜ್ಞ, ಈಶ್ವರ - ಇವರಿಬ್ಬರಿಗೂ ಭೇದವಿರುವದೆಂಬುದನ್ನು ಒಪ್ಪಿರುವದಿಲ್ಲ. ಇದೂ ಅಲ್ಲದೆ (ಜ್ಞಾನವನ್ನು) ಹೊಗಳುವದಕ್ಕಾಗಿ (ಹೇಳಿದ) ಫಲವಾದ(ವಿದು).³

(ಈ ಜ್ಞಾನದಿಂದ ನನ್ನ ಸ್ವರೂಪವನ್ನು ಹೊಂದಿದವರು) ಸರ್ಗದಲ್ಲಿಯೂ ಸೃಷ್ಟಿಕಾಲದಲ್ಲಿಯೂ ಹುಟ್ಟುವದಿಲ್ಲ, ಉಂಟಾಗುವದಿಲ್ಲ ; ಪ್ರಲಯದಲ್ಲಿ ಬ್ರಹ್ಮನು ಕೂಡ ನಾಶವಾಗುವ ಕಾಲದಲ್ಲಿ ವ್ಯಥೆಪಡುವದೂ ಇಲ್ಲ, ವ್ಯಥೆಯನ್ನು ಹೊಂದು ವದಿಲ್ಲ, (ಸ್ವರೂಪವನ್ನು ಬಿಟ್ಟು) ಅಲುಗಾಡುವದಿಲ್ಲ ಎಂದರ್ಥ.

1. ನಿ|| ಮೈ|| ಗಳಲ್ಲಿ 'ಅಪಿ' ಇಲ್ಲ.

2. 'ಚ್ಯವಂತಿ' ಎಂಬ ಅ|| ನಿ|| ಪಾಠಕ್ಕಿಂತ ಇದು ಉತ್ತಮ.

3. 'ಕ್ಷೇತ್ರಜ್ಞನನ್ನು ನನ್ನನ್ನಾಗಿ ತಿಳಿ' ಎಂದು ಭಗವಂತನು ಮೊದಲೇ ಹೇಳಿಬಿಟ್ಟಿರುವದರಿಂದ ಇಲ್ಲಿ ಸಾಧರ್ಮ್ಯವೆಂದರೆ ಸ್ವರೂಪವೆಂದೇ ಅರ್ಥವನ್ನು ಮಾಡಬೇಕು. ಜ್ಞಾನಕ್ಕೆ ಫಲವು ಇದೆಂದೂ ಹೇಳಿರುವದರಿಂದ ಮುಂ. ೩-೨-೯ ಮುಂತಾದ ಶ್ರುತಿಗನುಸಾರವಾಗಿ ಈ ಅರ್ಥವನ್ನೇ ಮಾಡಬೇಕು.

ಎಂಥ ಕ್ಷೇತ್ರಕ್ಷೇತ್ರಜ್ಞಸಂಯೋಗವು ಜಗತ್ಕಾರಣವು ?

(ಭಾಷ್ಯ)

೮೪೯. ಕ್ಷೇತ್ರಕ್ಷೇತ್ರಜ್ಞಸಂಯೋಗಃ ಈದೃಶಃ ಭೂತಕಾರಣಮ್ ಇತ್ಯಾಹ -

(ಭಾಷ್ಯಾರ್ಥ)

ಇಂಥ ಕ್ಷೇತ್ರಕ್ಷೇತ್ರಜ್ಞಸಂಯೋಗವು ಭೂತಗಳಿಗೆ ಕಾರಣವೆಂದು (ಭಗ ವಂತನು) ಹೇಳುತ್ತಾನೆ :-

ಮಮ ಯೋನಿರ್ಮಹದ್ಬ್ರಹ್ಮ ತಸ್ಮಿನ್ ಗರ್ಭಂ ದಧಾಮ್ಯಹಮ್ |

ಸಂಭವಃ ಸರ್ವಭೂತಾನಾಂ ತತೋ ಭವತಿ ಭಾರತ ||೩||

೩. ನನ್ನ ಯೋನಿಯು ದೊಡ್ಡ ಬ್ರಹ್ಮವು. ಅದರಲ್ಲಿ ನಾನು ಗರ್ಭವನ್ನು ಇಡುವೆನು. ಎಲೈ ಭಾರತನೇ, ಸರ್ವಭೂತಗಳ ಉತ್ಪತ್ತಿಯೂ ಅದರಿಂದ ಆಗುತ್ತದೆ.

(ಭಾಷ್ಯ)

೮೫೦. ಮಮ ಸ್ವಭೂತಾ¹ ಮದೀಯಾ ಮಾಯಾ ತ್ರಿಗುಣಾತ್ಮಿಕಾ ಪ್ರಕೃತಿಃ ಯೋನಿಃ ಸರ್ವಭೂತಾನಾಂ ಕಾರಣಮ್² | ಸರ್ವಕಾರ್ಯೋಭ್ಯೋ ಮಹತ್ತ್ವಾತ್ ಭರಣಾಚ್ಚ ಸ್ವವಿಕಾರಾಣಾಂ³ 'ಮಹತ್' 'ಬ್ರಹ್ಮ' ಇತಿ ಯೋನಿರೇವ ವಿಶಿಷ್ಯತೇ | ತಸ್ಮಿನ್ ಮಹತಿ ಬ್ರಹ್ಮಣಿ ಯೋನೌ ಗರ್ಭಂ ಹಿರಣ್ಯಗರ್ಭಸ್ಯ ಜನ್ಮನಃ ಬೀಜಂ ಸರ್ವಭೂತಜನ್ಮಕಾರಣಂ ಬೀಜಂ⁴ ದಧಾಮಿ ನಿಕ್ಷಿಪಾಮಿ | ಕ್ಷೇತ್ರಕ್ಷೇತ್ರಜ್ಞಪ್ರಕೃತಿ-ದ್ವಯಶಕ್ತಿಮಾನ್ ಈಶ್ವರಃ ಅಹಮ್ ಅವಿದ್ಯಾಕಾಮಕರ್ಮೋಪಾಧಿಸ್ವರೂಪಾನು-ವಿಧಾಯಿನಂ ಕ್ಷೇತ್ರಜ್ಞಂ ಕ್ಷೇತ್ರೇಣ ಸಂಯೋಜಯಾಮಿ ಇತ್ಯರ್ಥಃ | ಸಂಭವಃ ಉತ್ಪತ್ತಿಃ ಸರ್ವಭೂತಾನಾಂ ಹಿರಣ್ಯಗರ್ಭೋತ್ಪತ್ತಿದ್ವಾರೇಣ ತತಃ ತಸ್ಮಾತ್ ಗರ್ಭಾನಿಧಾನಾತ್⁵ ಭವತಿ ಹೇ ಭಾರತ ||೩||

1. 'ಸ್ವರೂಪಭೂತಾ' ಮ|| ಮೈ||

2. ನಿ|| ಗು|| ಗಳಲ್ಲಿಲ್ಲ.

3. "ಸರ್ವಕಾರ್ಯಾಣಾಂ ಮಹತ್ತ್ವಾತ್, ಕಾರಣತ್ವಾತ್ ಸ್ವವಿಕಾರಾಣಾಂ ಬೃಹಣತ್ವಾಚ್ಚ" ಮ|| ; "ಸರ್ವಕಾರ್ಯೋಭ್ಯೋ ಮಹತ್ತ್ವಾತ್ ಕಾರಣತ್ವಾತ್ ಬೃಹಣತ್ವಾಚ್ಚ ಸ್ವವಿಕಾರಾಣಾಂ" ಮೈ|| ಗು||

4. "ಗರ್ಭಂ ಸರ್ವಭೂತಜನ್ಮಕಾರಣಹಿರಣ್ಯಗರ್ಭಜನ್ಮನೋ ಬೀಜಮ್" ಮ||

5. 'ಗರ್ಭಾನಿಧಾನಾತ್' ಮ|| ಮೈ||

(ಭಾಷ್ಯಾರ್ಥ)

ನನ್ನ ಸ್ವತ್ತಾಗಿರುವ¹ ನನ್ನ ಸಂಬಂಧವಾದ ತ್ರಿಗುಣಾತ್ಮಕವಾದ ಮಾಯೆಯೆಂಬ ಪ್ರಕೃತಿಯು ಯೋನಿಯು ಸರ್ವಭೂತಗಳಿಗೂ ಕಾರಣವು. ಎಲ್ಲಾ ಕಾರ್ಯಗಳಿಗಿಂತ ದೊಡ್ಡದಾಗಿರುವದರಿಂದಲೂ, ತನ್ನ ಕಾರ್ಯಗಳೆಲ್ಲವನ್ನೂ ಧರಿಸಿರುವದರಿಂದಲೂ 'ಮಹತ್ತು', 'ಬ್ರಹ್ಮ' - ಎಂದು ಯೋನಿಗೇ ವಿಶೇಷಣವನ್ನು ಕೊಟ್ಟಿರುತ್ತದೆ.² ಆ ಮಹತ್ತಾದ ಬ್ರಹ್ಮವೆಂಬ ಯೋನಿಯಲ್ಲಿ ಗರ್ಭವನ್ನು ಹಿರಣ್ಯಗರ್ಭನು ಹುಟ್ಟುವದಕ್ಕೆ (ಬೇಕಾದ) ಬೀಜವನ್ನು, ಎಲ್ಲಾ ಭೂತಗಳಿಗೂ ಹುಟ್ಟುವದಕ್ಕೆ ಬೇಕಾದ ಬೀಜವನ್ನು, ಇಡುತ್ತಾನೆ, ಹಾಕುತ್ತಾನೆ. ಕ್ಷೇತ್ರ, ಕ್ಷೇತ್ರಜ್ಞ - ಎಂಬ ಎರಡು ಪ್ರಕೃತಿಗಳೆಂಬ ಶಕ್ತಿಯುಳ್ಳ ಈಶ್ವರನಾದ ನಾನು ಅವಿದ್ಯಾಕಾಮಕರ್ಮ(ಗಳಿಂದಾಗಿರುವ) ಉಪಾಧಿ ಸ್ವರೂಪವನ್ನು ಅನುಸರಿಸುವ ಕ್ಷೇತ್ರಜ್ಞನನ್ನು ಕ್ಷೇತ್ರಕ್ಕೆ ಕೂಡಿಸುತ್ತಾನೆ ಎಂದರ್ಥ. ಎಲೈ ಭರತವಂಶೋತ್ಪನ್ನನೆ, ಹಿರಣ್ಯಗರ್ಭನ ಉತ್ಪತ್ತಿಯ ಮೂಲಕ ಸರ್ವಭೂತಗಳ ಸಂಭವವು, ಉತ್ಪತ್ತಿಯು, ಅದರಿಂದ ಆ ಗರ್ಭಾಧಾನದಿಂದ ಆಗುತ್ತದೆ.

ಸರ್ವಯೋನಿಷು ಕೌಂತೇಯ ಮೂರ್ತಯಃ ಸಂಭವಂತಿ ಯಾಃ |

ತಾಸಾಂ ಬ್ರಹ್ಮ ಮಹದ್ ಯೋನಿರಹಂ ಬೀಜಪ್ರದಃ ಪಿತಾ ||೪||

೪. ಕೌಂತೇಯನೆ, ಸರ್ವಯೋನಿಗಳಲ್ಲಿಯೂ ಯಾವ ಮೂರ್ತಿಗಳು ಉಂಟಾಗುತ್ತಿರುವವೋ, ಅವುಗಳಿಗೆ ಮಹತ್ತಾದ ಬ್ರಹ್ಮವು ಯೋನಿಯು, ನಾನು ಬೀಜಪ್ರದನಾದ ತಂದೆ.

(ಭಾಷ್ಯ)

೮೫೧. ದೇವಪಿತೃಮನುಷ್ಯಪಶುಮೃಗಾದಿಸರ್ವಯೋನಿಷು ಕೌಂತೇಯ, ಮೂರ್ತಯಃ ದೇಹಸಂಸ್ಥಾನಲಕ್ಷಣಾಃ ಮೂರ್ಛಿತಾಜ್ಞಾವಯವಾಃ ಮೂರ್ತಯಃ ಸಂಭವಂತಿ ಯಾಃ ತಾಸಾಂ ಮೂರ್ತೀನಾಂ ಬ್ರಹ್ಮ ಮಹತ್ ಸರ್ವಾವಸ್ಥಂ ಯೋನಿಃ ಕಾರಣಮ್ ಅಹಮ್ ಈಶ್ವರಃ³ ಬೀಜಪ್ರದಃ ಗರ್ಭಾಧಾನಸ್ಯ ಕರ್ತಾ ಪಿತಾ ||೪||

1. ಸೂ. ಭಾ. ೧-೪-೩- (ಭಾ. ಭಾ. ೩೩೯)

2. ಮುಂ. ಭಾ. ೨-೧-೨ (ಭಾ. ಭಾ. ೫೫)ರಲ್ಲಿ 'ಅಕ್ಷರಾತ್ ಪರತಃ' ಎಂಬುದರ ಭಾಷ್ಯವನ್ನು ನೋಡಿ.

3. 'ಈಶಃ' ಮ||

(ಭಾಷ್ಯಾರ್ಥ)

ಕೌಂತೇಯನೆ, ದೇವತೆಗಳು ಪಿತೃಗಳು, ಮನುಷ್ಯರು, ಪಶುಗಳು, ಮೃಗಗಳು, ಮುಂತಾದ ಸರ್ವಯೋನಿಗಳಲ್ಲಿಯೂ ಶರೀರಾವಯವಗಳು ಸೇರಿರುವ ದೇಹಾಕಾರ ರೂಪವಾದ ಯಾವ(ಯಾವ) ಮೂರ್ತಿಗಳು ಉಂಟಾಗುತ್ತಿರುವವೋ, ಆ ಮೂರ್ತಿಗಳಿಗೆ ಎಲ್ಲರಲ್ಲಿಯೂ ಇರುವ ಮಹತ್ತಾದ ಬ್ರಹ್ಮವು¹ ಯೋನಿಯು, ಕಾರಣವು ; ಈಶ್ವರನಾದ ನಾನು ಬೀಜಪ್ರದನಾದ, ಗರ್ಭಾಧಾನಕರ್ತನಾದ ತಂದೆಯು.²

ಗುಣಗಳಿಂದಾಗುವ ಬಂಧ

(ಭಾಷ್ಯ)

೮೫೨. ಕೇ ಗುಣಾಃ ? ಕಥಂ ಬದ್ಧನ್ತಿ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಗುಣಗಳು ಯಾವುವು ? (ಅವು) ಹೇಗೆ (ದೇಹಿಯನ್ನು) ಬಂಧಿಸುತ್ತವೆ ? ಎಂದರೆ (ಭಗವಂತನು) ಹೇಳುತ್ತಾನೆ :-

ಸತ್ತ್ವಂ ರಜಸ್ತಮ ಇತಿ ಗುಣಾಃ ಪ್ರಕೃತಿಸಂಭವಾಃ |

ನಿಬದ್ಧನ್ತಿ ಮಹಾಬಾಹೋ ದೇಹೇ ದೇಹಿನಮವ್ಯಯಮ್ ||೫||

೫. ಎಲೈ ಮಹಾಬಾಹುವೆ, ಸತ್ತ್ವ, ರಜ, ತಮ - ಎಂಬ ಪ್ರಕೃತಿಯಿಂದಂಟಾಗುವ ಗುಣಗಳು ದೇಹದಲ್ಲಿ ಅವ್ಯಯನಾದ ದೇಹಿಯನ್ನು ಬಂಧಿಸುವವು.

(ಭಾಷ್ಯ)

೮೫೩. ಸತ್ತ್ವಮ್, ರಜಃ, ತಮಃ - ಇತ್ಯೇವನಾಮಾನಃ ಗುಣಾಃ ಇತಿ ಪಾರಿಭಾಷಿಕಃ ಶಬ್ದಃ | ನ ರೂಪಾದಿವತ್ ದ್ರವ್ಯಾಶ್ರಿತಾಃ ಗುಣಾಃ, ನ ಚ ಗುಣ-ಗುಣಿನೋಃ ಅನ್ಯತ್ವಮ್ ಅತ್ರ ವಿವಕ್ಷಿತಮ್ | ತಸ್ಮಾತ್ ಗುಣಾ ಇವ ನಿತ್ಯಪರತನ್ತ್ರಾಃ ಕ್ಷೇತ್ರಜ್ಞಂ ಪ್ರತಿ, ಅವಿದ್ಯಾತ್ಮಕತ್ವಾತ್ ಕ್ಷೇತ್ರಜ್ಞಂ ನಿಬದ್ಧನ್ತಿವ | ತಮ್ ಆಸ್ಪದೀಕೃತ್ಯ ಆತ್ಮಾನಂ ಪ್ರತಿಲಭಂತೇ ಇತಿ 'ನಿಬದ್ಧನ್ತಿ' ಇತ್ಯುಚ್ಯತೇ | ತೇ ಚ ಪ್ರಕೃತಿಸಂಭವಾಃ

1. ಸರ್ವಕಾರಣವಾದ ಪ್ರಕೃತಿಯು.

2. ಬೇರೆಬೇರೆಯ ಯೋನಿಗಳಲ್ಲಿ ಉಂಟಾಗುವ ಶರೀರಗಳೆಲ್ಲ ಪ್ರಕೃತಿಯ ಪರಿಣಾಮಗಳೇ ; ಅವುಗಳಲ್ಲಿರುವ ಚೇತನಶಕ್ತಿಯು ಈಶ್ವರನದೇ.

ಭಗವನ್ಮಾಯಾಸಂಭವಾಃ ನಿಬದ್ಧನ್ತೀವ ಹೇ ಮಹಾಬಾಹೋ, ಮಹಾನ್ತಾ
ಸಮರ್ಥತರೌ ಆಜಾನುಪ್ರಲಮ್ಬೌ ಬಾಹೂ ಯಸ್ಯ ಸಃ ಮಹಾಬಾಹುಃ | ಹೇ
ಮಹಾಬಾಹೋ | ದೇಹೇ ಶರೀರೇ ದೇಹಿನಮ್ ದೇಹವನ್ತಮ್ ಅವ್ಯಯಮ್ |
ಅವ್ಯಯತ್ವಂ ಚ ಉಕ್ತಮ್ “ಅನಾದಿತ್ಯಾತ್” (೧೩-೩೧) ಇತ್ಯಾದಿಶ್ಲೋಕೇನ |
ನನು “ದೇಹೀ ನ ಲಿಪ್ಯತೇ” (೧೩-೩೧) ಇತ್ಯುಕ್ತಮ್ | ತತ್ ಕಥಮ್ ಇಹ
'ನಿಬದ್ಧನ್ತಿ' ಇತಿ ಅನ್ಯಥಾ ಉಚ್ಯತೇ ? ಪರಿಹೃತಮ್ ಅಸ್ಮಾಭಿಃ ಇವಶಬ್ದೇನ
'ನಿಬದ್ಧನ್ತೀವ' ಇತಿ ||೫||

(ಭಾಷ್ಯಾರ್ಥ)

ಸತ್ತ್ವ, ರಜಸ್ಸು, ತಮಸ್ಸು - ಎಂಬೀ ಹೆಸರುಗಳುಳ್ಳ (ಗುಣಗಳು) -
'ಗುಣಗಳು' ಎಂಬುದು ಪಾರಿಭಾಷಿಕಶಬ್ದವೇ ಹೊರತು ರೂಪವೇ ಮುಂತಾದವು
ಗಳಂತೆ ದ್ರವ್ಯವನ್ನು ಆಶ್ರಯಿಸಿರುವ ಗುಣಗಳ(ನ್ನು ಇಲ್ಲಿ ಗುಣಗಳೆಂದಿಲ್ಲ) ; ಗುಣ
ಗುಣಗಳು ಬೇರೆಯೆಂಬುದೂ ಇಲ್ಲಿ ವಿವಕ್ಷಿತವಾಗಿರುವದಿಲ್ಲ.¹ ಆದ್ದರಿಂದ ಗುಣಗಳಂತೆ
ಕ್ಷೇತ್ರಜ್ಞನಿಗೆ ಯಾವಾಗಲೂ ಅಧೀನವಾಗಿರುವದರಿಂದ (ಗುಣಗಳು) ಅವಿದ್ಯಾಕಲ್ಪಿತ
ವಾಗಿರುವದರಿಂದ ಕ್ಷೇತ್ರಜ್ಞನನ್ನು ಬಂಧಿಸುವಂತೆ ತೋರುತ್ತಿರುವವು. ಆ (ಕ್ಷೇತ್ರಜ್ಞ
ನನ್ನು) ಆಶ್ರಯಿಸಿಕೊಂಡು ಅವು ತೋರಿಸಿಕೊಳ್ಳುತ್ತವೆಯಾದ್ದರಿಂದ ಬಂಧಿಸುವವು,
ಎಂದಿದೆ.

ಮತ್ತು ಅವು ಪ್ರಕೃತಿಸಂಭವವು ಎಂದರೆ ಭಗವಂತನ ಮಾಯೆಯಿಂದ
ಉಂಟಾಗಿ,² ಎಲೈ ಮಹಾಬಾಹುವೆ, ದೊಡ್ಡ ಮೊಳಕಾಲಿನವರೆಗೂ ನೀಡಿಕೊಂಡಿರುವ
ಬಹು ಬಲವಾದ, ತೋಳುಗಳುಳ್ಳವನು ಮಹಾಬಾಹುವು, (ಅಂಥ) ಎಲೈ ಮಹಾ
ಬಾಹುವೆ, ದೇಹದಲ್ಲಿ ಶರೀರದಲ್ಲಿ ದೇಹಿಯನ್ನು ದೇಹವುಳ್ಳ ಅವ್ಯಯನಾದ
(ಆತ್ಮನನ್ನು) ಕಟ್ಟಿಹಾಕುವಂತಿರುವವು. (ಆತ್ಮನು) ಅವ್ಯಯನೆಂಬುದನ್ನು
'ಅನಾದಿತ್ಯಾತ್' (೧೩-೩೧) ಮುಂತಾದ ಶ್ಲೋಕದಲ್ಲಿ ಹೇಳಿರುತ್ತದೆ.

(ಆಕ್ಷೇಪ) :- “ದೇಹಿಯು ಲಿಪ್ಯನಾಗುವದಿಲ್ಲ”. (೧೩-೩೧) ಎಂದು

1. ಗುಣಗಳು ಗುಣಿಯನ್ನು ಸಮವಾಯಸಂಬಂಧದಿಂದ ಆಶ್ರಯಿಸಿರುವವೆಂದು ಹೇಳುವ
ತಾರ್ಕಿಕರ ಮತದಂತೆ ಇಲ್ಲಿ ಪ್ರಕೃತಿಯನ್ನು ಗುಣಗಳು ಆಶ್ರಯಿಸಿರುವವೆಂದು ಹೇಳಿರುವದಿಲ್ಲ
ಎಂದರ್ಥ.

2. ಪ್ರಕೃತಿಯೆಂದರೇ ಗುಣಗಳ ಸಾಮ್ಯವಸ್ಥೆ. ಪ್ರಕೃತಿಯಿಂದ ಅಂಗಾಂಗಿಭಾವವನ್ನು
ಹೊಂದಿದ ಗುಣಗಳು ಹೊರತೋರಿಕೊಳ್ಳುವವೆಂಬ ಅಭಿಪ್ರಾಯದಿಂದ 'ಉಂಟಾಗುತ್ತವೆ'
ಎಂದಿದೆ.

(ಅಲ್ಲಿ) ಹೇಳುತ್ತಲ್ಲ ! ಇಲ್ಲಿ (ಗುಣಗಳು) ಬಂಧಿಸುವವು, ಎಂದು (ಅದಕ್ಕೆ) ವಿರುದ್ಧವಾಗಿ ಹೇಳಿರುವುದು ಹೇಗೆ (ಸರಿ) ?

(ಪರಿಹಾರ) :- “ಬಂಧಿಸುವಂತಿರುತ್ತವೆ” ಎಂದು ನಾವು ಇವಶಬ್ದವನ್ನು ಅಧ್ಯಾಹಾರಮಾಡಿಕೊಂಡು (ಇದನ್ನು) ಪರಿಹರಿಸಿರುತ್ತೇವೆ.

(ಭಾಷ್ಯ)

೮೫೪. ತತ್ರ ಸತ್ತ್ವಾದೀನಾಂ ಸತ್ತ್ವಸ್ಯೈವ ತಾವತ್ ಲಕ್ಷಣಮ್ ಉಚ್ಯತೇ -

(ಭಾಷ್ಯಾರ್ಥ)

ಸತ್ತ್ವವೇ ಮುಂತಾದ (ಗುಣ)ಗಳಲ್ಲಿ ಮೊದಲು ಸತ್ತ್ವಕ್ಕೆ ಲಕ್ಷಣವನ್ನು ಹೇಳಲಾಗುತ್ತದೆ :-

ತತ್ರ ಸತ್ತ್ವಂ ನಿರ್ಮಲತ್ವಾತ್ ಪ್ರಕಾಶಕಮನಾಮಯಮ್ |

ಸುಖಸಜ್ಜೀನ ಬಧ್ನಾತಿ ಜ್ಞಾನಸಜ್ಜೀನ ಚಾನಘ

||೬||

೬. ಇವುಗಳಲ್ಲಿ ಸತ್ತ್ವವು ನಿರ್ಮಲವಾಗಿರುವದರಿಂದ ಪ್ರಕಾಶಕವೂ ಅನಾಮಯವೂ (ಆಗಿದ್ದು) ಎಲೈ ಅನಘನೇ, ಸುಖಸಂಗದಿಂದಲೂ ಜ್ಞಾನಸಂಗದಿಂದಲೂ ಬಂಧಿಸುತ್ತದೆ.

(ಭಾಷ್ಯ)

೮೫೫. ನಿರ್ಮಲತ್ವಾತ್ ಸ್ಪಟಿಕಮಣಿರಿವ¹ ಪ್ರಕಾಶಕಮ್ ಅನಾಮಯಂ ನಿರುಪದ್ರವಂ ಸತ್ತ್ವಂ ಬಧ್ನಾತಿ² | ಕಥಮ್ ? ಸುಖಸಜ್ಜೀನ | ‘ಸುಖೀ ಅಹಮ್’ ಇತಿ ವಿಷಯಭೂತಸ್ಯ ಸುಖಸ್ಯ ವಿಷಯಿಣಿ ಆತ್ಮನಿ ಸಂಶ್ಲೇಷಾಪಾದನಂ³ ಮೃಷ್ಟೈವ ಸುಖೀ⁴ ಸ್ಞಾನಮ್ ಇತಿ | ಸೈಷಾ ಅವಿದ್ಯಾ | ನ ಹಿ ವಿಷಯಧರ್ಮಃ ವಿಷಯಿಣೋ ಭವತಿ | ಇಚ್ಛಾದಿ ಚ ದೃತ್ಯಂತಂ ಕ್ಷೇತ್ರಸ್ಯೈವ ವಿಷಯಸ್ಯ ಧರ್ಮಃ⁵ ಇತಿ ಉಕ್ತಂ ಭಗವತಾ | ಅತಃ ಅವಿದ್ಯಯೈವ ಸ್ವಕೀಯಧರ್ಮಭೂತಯಾ ವಿಷಯವಿಷಯವಿವೇಕ

1. ‘ಸ್ಪಟಿಕ ಇವ ಮಣಿಃ’ ಮ|| ಮೈ||

2. ‘ತತ್ ನಿಬಧ್ನಾತಿ’ ನಿ|| ಅ|| ವಾ..

3. ‘ಸಂಶ್ಲೇಷಾಪಾದನೇನೈವ’ ಮ|| ಮೈ|| ವಾ||

4. “ಮಮೈವ ಸುಖಂ ಸ್ಞಾನಮ್ ಇತಿ ಮೃಷ್ಟೈವ ಸುಖೀನ ಸ್ಞಾನಮ್” ಮ||, “ಮಮೈವ ಸುಖಂ ಜಾತಮ್ ಇತಿ ಮೃಷ್ಟೈವ ಸುಖೀನ ಸ್ಞಾನಮ್” ಮೈ||

5. ‘ವಿಷಯಧರ್ಮಃ’ ಮ|| ಮೈ||

ಲಕ್ಷಣಯಾ ಅಸ್ವಾತ್ಮಭೂತೇ ಸುಖೇ ಸ್ವಾನ್ಯತೀವ, ಆಸಕ್ತಮಿವ ಕರೋತಿ ಅಸಜ್ಜಂ
ಸಕ್ತಮಿವ ಕರೋತಿ ಅಸುಖಿನಂ ಸುಖಿನಮಿವ | ತಥಾ ಜ್ಞಾನಸಜ್ಜೀನ ಚ | ಜ್ಞಾನಮ್
ಇತಿ ಸುಖಿಸಾಹಚರ್ಯಾತ್ ಕ್ಷೇತ್ರಸ್ಥೈವ ವಿಷಯಸ್ಯ ಅಂತಃಕರಣಸ್ಯ¹ ಧರ್ಮಃ
ನಾತ್ಮನಃ | ಆತ್ಮಧರ್ಮತ್ವೇ ಸಜ್ಜಾನುಪಪತ್ತೇಃ ಬನ್ಧಾನುಪಪತ್ತೇಶ್ಚ | ಸುಖೇ ಇವ
ಜ್ಞಾನಾದೌ ಸಜ್ಜೋ ಮನ್ತವ್ಯಃ | ಹೇ² ಅನಘ ಅಪಾಪ³ ||೬||

(ಭಾಷ್ಯಾರ್ಥ)

ಸ್ವಟಿಕಮಣಿಯಂತೆ ನಿರ್ಮಲವಾಗಿರುವದರಿಂದ ಪ್ರಕಾಶವಾಗಿಯೂ ಅನಾ
ಮಯವಾಗಿಯೂ (ಯಾವ) ದೋಷವೂ ಇಲ್ಲದ್ದಾಗಿಯೂ ಇರುವ ಸತ್ತ್ವವು
ಬಂಧಿಸುತ್ತದೆ. ಹೇಗೆ ? ಎಂದರೆ ಸುಖದಿಂದ. 'ನಾನು ಸುಖಿಯು' ಎಂದು ವಿಷಯ
ವಾಗಿರುವ ಸುಖವನ್ನು ಸುಳ್ಳಾಗಿಯೇ ವಿಷಯಿಯಾದ ಆತ್ಮನಲ್ಲಿ ಅಂಟಿಸುವದೇ
ಸುಖದಲ್ಲಿ ಸಂಗವಿರುವಂತೆ ಮಾಡುವದು. ಆ ಇದು ಅವಿದ್ಯೆಯು, ಏಕೆಂದರೆ ವಿಷಯದ
ಧರ್ಮವು ವಿಷಯಿಯದಾಗಲಾರದು.⁴ ಇಚ್ಛೆಯು ಮೊದಲಾಗಿ ಧೃತಿಯವರೆಗಿನ
(ದೆಲ್ಲ್ವೂ) ವಿಷಯವಾದ ಕ್ಷೇತ್ರದ ಧರ್ಮವೇ ಎಂದು ಭಗವಂತನು (೧೩-೬)ರಲ್ಲಿ
ಹೇಳಿರುತ್ತಾನೆ. ಆದ್ದರಿಂದ ವಿಷಯವಿಷಯಗಳ ವಿವೇಕವಿಲ್ಲದಿರುವದೆಂಬ ತನ್ನ
ಧರ್ಮವಾದ ಅವಿದ್ಯೆಯಿಂದಲೇ (ಆತ್ಮನನ್ನು) ಅವನ ಸ್ವರೂಪವಲ್ಲದ ಸುಖ
ದಲ್ಲಿ ಸಂಗವುಳ್ಳವನನ್ನಾಗಿಸುವಂತೆ ಇರುತ್ತದೆ, ಆಸಕ್ತನಾಗಿರುವವನಂತೆ ಮಾಡುತ್ತದೆ.
ಆಸಕ್ತನನ್ನು ಸಕ್ತನಾಗಿರುವಂತೆಯೂ ಅಸುಖಿಯನ್ನು ಸುಖಿಯಾಗಿರುವಂತೆಯೂ
ಮಾಡುತ್ತದೆ. ಇದರಂತೆ ಜ್ಞಾನಸಂಗದಿಂದಲೂ (ಬಂಧಿಸುತ್ತದೆ. ಇಲ್ಲಿ) 'ಜ್ಞಾನ'
ವೆಂಬುದು ಸುಖದ ಜೊತೆಯಲ್ಲಿ (ಹೇಳಿರುವ)ದಾದ್ದರಿಂದ ವಿಷಯವಾದ ಕ್ಷೇತ್ರವೇ
ಆಗಿರುವ ಅಂತಃಕರಣದ ಧರ್ಮವೇ ಹೊರತು ಆತ್ಮನ ಧರ್ಮವಲ್ಲ.⁵ ಏಕೆಂದರೆ
(ಅದು) ಆತ್ಮನ ಧರ್ಮವಾಗಿದ್ದರೆ (ಅದರ) ಸಂಗವೆಂಬುದು ಹೊಂದಲಾರದು,

1. 'ಕ್ಷೇತ್ರಸ್ಥೈವ ವಿಷಯಸ್ಯ ವೃತ್ತಾತ್ಮಕಂ ಜಡಸ್ಯ ಅಂತಃಕರಣಸ್ಯ' ಮ|| ;
"ಕ್ಷೇತ್ರಸ್ಥೈವಾಂತಃಕರಣಸ್ಯ" ನಿ|| ವಾ||

2. ಮ|| ಮೈ|| ಗಳಲ್ಲಿಲ್ಲ.

3. 'ಅವ್ಯಸನ' ಅ|| ನಿ|| ಗು|| ವಾ||

4. ವಿಷಯದ ಧರ್ಮವನ್ನು ವಿಷಯಿಯಲ್ಲಿ ಆರೋಪಿಸುವದೇ ಅವಿದ್ಯೆಯೆಂದು
ಹೇಳಿದಂತೆ ಆಯಿತು. ಸೂ. ಭಾ. ಅಧ್ಯಾಸಭಾಷ್ಯವನ್ನು ನೋಡಿ.

5. ಅವಿದ್ಯೆಯಿಂದ ಕ್ಷೇತ್ರಧರ್ಮವಾದ ಸುಖ, ಜ್ಞಾನ - ಮುಂತಾದ ವೃತ್ತಿಗಳ ರೂಪವಾದ
ವಿಕಾರವನ್ನು ಆತ್ಮನ ಮೇಲೆಯೇ ಹಾಕಿಕೊಳ್ಳುತ್ತಾರೆ ಎಂದು ಅಭಿಪ್ರಾಯ.

ಬಂಧವೆಂಬುದೂ ಹೊಂದಲಾರದು.¹ ಸುಖದಲ್ಲಿ ಹೇಗೋ ಹಾಗೆ ಜ್ಞಾನವೇ ಮುಂತಾದವುಗಳಲ್ಲಿಯೂ² ಸಂಗವನ್ನು ಅರಿಯಬೇಕು. ಅನಘ ಎಂದರೆ ಎಲೈ ಪಾಪರಹಿತನೆ (ಎಂದರ್ಥ).

ರಜೋ ರಾಗಾತ್ಮಕಂ ವಿದ್ಧಿ ತೃಷ್ಣಾಸಂಜ್ಞಸಮುದ್ಭವಮ್ |

ತನ್ನಿಬಧ್ನಾತಿ ಕೌಂತೇಯ ಕರ್ಮಸಂಜ್ಞೇನ ದೇಹಿನಮ್

||೨||

೨. ರಜಸ್ಸು ರಾಗಾತ್ಮಕವಾಗಿರುವದೆಂದು ತಿಳಿ. (ಅದು) ತೃಷ್ಣೆ, ಆಸಂಗ - ಇವುಗಳನ್ನುಂಟುಮಾಡುವದು, ಕೌಂತೇಯನೆ, (ಅದು) ಕರ್ಮಸಂಗ ದಿಂದ ದೇಹಿಯನ್ನು ಬಂಧಿಸುತ್ತದೆ.

(ಭಾಷ್ಯ)

೮೫೬. ರಜಃ ರಾಗಾತ್ಮಕಮ್ | ರಞ್ಜನಾತ್ ರಾಗಃ ಗೃಹಿಕಾದಿವತ್³ ರಾಗಾತ್ಮಕಂ ವಿದ್ಧಿ ಜಾನೀಹಿ | ತೃಷ್ಣಾಸಂಜ್ಞಸಮುದ್ಭವಮ್ | ತೃಷ್ಣಾ ಅಪ್ರಾಪ್ತಾಭಿಲಾಷಃ | ಆಸಂಜ್ಞಃ ಪ್ರಾಪ್ತೇ ವಿಷಯೇ ಮನಸಃ ಪ್ರೀತಿಲಕ್ಷಣಃ ಸಂಶ್ಲೇಷಃ | ತೃಷ್ಣಾಸಂಜ್ಞಯೋಃ ಸಮುದ್ಭವಂ⁴ ತೃಷ್ಣಾಸಂಜ್ಞಸಮುದ್ಭವಮ್ | ತತ್ ನಿಬಧ್ನಾತಿ ತತ್ ರಜಃ ನಿಬಧ್ನಾತಿ ಕೌಂತೇಯ | ಕರ್ಮಸಂಜ್ಞೇನ | ದೃಷ್ಟಾದೃಷ್ಟಾರ್ಥೇಷು ಕರ್ಮಸು ಸಂಜ್ಞಾನಂ ತತ್ಪರತಾ ಕರ್ಮಸಂಜ್ಞಃ ; ತೇನ ನಿಬಧ್ನಾತಿ ರಜಃ ದೇಹಿನಮ್ ||೨||

(ಭಾಷ್ಯಾರ್ಥ)

ರಜವು ರಾಗಾತ್ಮಕವು. ಹುರಿಮಂಜು ಮುಂತಾದವುಗಳಂತೆ ಬಣ್ಣಹಾಕುತ್ತಿರುವದರಿಂದ ರಾಗಸ್ವರೂಪವಾದದ್ದು ಎಂದು ತಿಳಿ, ಅರಿತುಕೊ. (ಅದು) ತೃಷ್ಣಾಸಂಗಗಳಿಗೆ ಕಾರಣವು. ತೃಷ್ಣೆ ಎಂದರೆ ಸಿಕ್ಕದೆ ಇರುವದರಲ್ಲಿರುವ ಅಭಿಲಾಷೆ ; ಆಸಂಗವೆಂದರೆ ಸಿಕ್ಕಿರುವ ವಿಷಯದಲ್ಲಿ ಮನಸ್ಸು ಸಂತೋಷಪಡುವದೆಂಬ ಅಂಟು.

1. ಆತ್ಮನ ಧರ್ಮವು ಅವನ ಸ್ವರೂಪವೇ ಆಗಿರುವದರಿಂದ ಅವನಿಗೆ ಅದರಲ್ಲಿ ಸಂಗವಾಗಲಿ ಅದರಿಂದ ಬಂಧವಾಗಲಿ ಆಗುವಹಾಗಿಲ್ಲ.

2. ವೈರಾಗ್ಯ, ಐಶ್ವರ್ಯ - ಮುಂತಾದವುಗಳಲ್ಲಿ ಎಂದು ಆ| ಟೀಕೆ. ಅದೂ ಆಗಬಹುದು. ಈ ಅಧ್ಯಾಯದಲ್ಲಿ ಹೇಳಿರುವ ಸಂಗಗಳೆಲ್ಲವೂ ಸುಖಸಂಗದಂತೆ ಕ್ಷೇತ್ರಕ್ಷೇತ್ರಜ್ಞನ ಅವಿವೇಕದಿಂದಂಟಾಗುವ ಅಧ್ಯಾಸದ ಫಲವೆಂದು ತಿಳಿಯಬೇಕು - ಎಂಬ ಭಾವವನ್ನೂ ಸೂಚಿಸುವದು ಈ ಭಾಷ್ಯವಾಕ್ಯಕ್ಕೆ ಅಭಿಪ್ರಾಯವಿರಬಹುದು.

3. 'ಗೃಹಿಕಾದಿವ' ಮ|| ಮೈ||

4. 'ತೃಷ್ಣಾಸಂಜ್ಞಯೋಃ ಸಮುದ್ಭವಃ ಯಸ್ಮಾತ್ ತತ್' ಮ|| ಮೈ||

(ಈ) ತೃಷ್ಣೆ ಮತ್ತು ಆಸಂಗ - (ಇವು)ಗಳಿಗೆ ಕಾರಣವಾಗಿರುವುದು ತೃಷ್ಣಾಸಂಗ ಸಮುದ್ಭವವು. ಅದು ಆ ರಜವು, ಎಲೈ ಕೌಂತೇಯನೇ, ಕರ್ಮಸಂಗದಿಂದ ಬಂಧಿಸುತ್ತದೆ, ಕಟ್ಟಿಹಾಕುತ್ತದೆ. ಇಹಲೋಕದ ಮತ್ತು ಪರಲೋಕದ ಫಲಗಳಿಗಾಗಿ (ಮಾಡುವ) ಕರ್ಮಗಳಲ್ಲಿ ಸಕ್ತನಾಗುವುದು, ಅವುಗಳಲ್ಲಿ ತತ್ಪರನಾಗಿರುವುದು, ಕರ್ಮಸಂಗವು ; ರಜವು ದೇಹಿಯನ್ನು ಅದರಿಂದ ಬಂಧಿಸುತ್ತದೆ.

ತಮಸ್ತ್ವಜ್ಞಾನಜಂ ವಿದ್ಧಿ ಮೋಹನಂ ಸರ್ವದೇಹಿನಾಮ್ |

ಪ್ರಮಾದಾಲಸ್ಯನಿದ್ರಾಭಿಸ್ತನ್ನಿಬಧ್ನಾತಿ ಭಾರತ

||೮||

೮. ತಮಸ್ಸಾದರೋ ಅಜ್ಞಾನಜವೆಂದೂ ಸರ್ವದೇಹಿಗಳನ್ನೂ ಮೋಹ ಪಡಿಸುವದೆಂದೂ ತಿಳಿ, ಅದು ಎಲೈ ಭಾರತನೇ, ಪ್ರಮಾದಾಲಸ್ಯನಿದ್ರೆಗಳಿಂದ ಬಂಧಿಸುತ್ತದೆ.

(ಭಾಷ್ಯ)

೮೫೨. ತಮಃ (ತು)¹ ತೃತೀಯಃ ಗುಣಃ ಅಜ್ಞಾನಜಮ್ | ಅಜ್ಞಾನಾತ್ ಜಾತಮ್ ಅಜ್ಞಾನಜಂ ವಿದ್ಧಿ | ಮೋಹನಂ ಮೋಹಕರಮ್ ಅವಿವೇಕಕರಂ ಸರ್ವದೇಹಿನಾಂ ಸರ್ವೇಷಾಂ ದೇಹವತಾಮ್ | ಪ್ರಮಾದಾಲಸ್ಯನಿದ್ರಾಭಿಃ ಪ್ರಮಾದಶ್ಚ ಆಲಸ್ಯಂ ಚ ನಿದ್ರಾ ಚ ಪ್ರಮಾದಾಲಸ್ಯನಿದ್ರಾಃ | ತಾಭಿಃ ಪ್ರಮಾದಾಲಸ್ಯನಿದ್ರಾಭಿಃ ತತ್ ತಮಃ ನಿಬಧ್ನಾತಿ ಭಾರತ ||೮||

(ಭಾಷ್ಯಾರ್ಥ)

ಮೂರನೆಯ ಗುಣವಾದ ತಮಸ್ಸಾದರೋ ಅಜ್ಞಾನಜವು, ಅಜ್ಞಾನದಿಂದ ಹುಟ್ಟಿದ್ದು² ಎಂದು ತಿಳಿ. (ಅದು) ಸರ್ವದೇಹಿಗಳನ್ನೂ ದೇಹವುಳ್ಳವರೆಲ್ಲರನ್ನೂ ಮೋಹಪಡಿಸುವುದು, (ಅವರಿಗೆ) ಮೋಹವನ್ನುಂಟುಮಾಡುವಂಥದ್ದು, ಅವಿವೇಕವನ್ನುಂಟುಮಾಡುವಂಥದ್ದು.³ ಎಲೈ ಭಾರತನೇ ಪ್ರಮಾದಾಲಸ್ಯನಿದ್ರೆಗಳು - ಅವಧಾನವಿಲ್ಲದಿರುವುದು, ಪಾಲುಮಾರಿಕೆ, ನಿದ್ರೆ - ಇವುಗಳು ಪ್ರಮಾದಾಲಸ್ಯನಿದ್ರೆಗಳು ; ಆ ಪ್ರಮಾದಾಲಸ್ಯನಿದ್ರೆಗಳಿಂದ ಅದು, ತಮಸ್ಸು, ಕಟ್ಟಿಹಾಕುತ್ತದೆ.

1. ಈ ಮಾತು ಭಾಷ್ಯದಲ್ಲಿ ಬಿಟ್ಟುಹೋಗಿದೆ.

2. ಅಜ್ಞಾನಕೃತವಾದ ಪ್ರಕೃತಿಯಿಂದ ಹುಟ್ಟಿದ್ದು ; ಮೂರು ಗುಣಗಳೂ ಅಜ್ಞಾನದಿಂದಲೇ ಆದವುಗಳಾದರೂ ತಮಸ್ಸು ಅಜ್ಞಾನದ ಸ್ವಭಾವವನ್ನು ಬಿಟ್ಟಿರುವದಿಲ್ಲ.

3. ತಮಸ್ಸು ಎದ್ದುಕೊಂಡಾಗ ವಸ್ತುಗಳನ್ನು ವಿಂಗಡಿಸಿ ಅರಿತುಕೊಳ್ಳುವದಕ್ಕೆ ಆಗುವದಿಲ್ಲ.

(ಭಾಷ್ಯ)

೮೫೮. ಪುನರ್ಗುಣಾನಾಂ ವ್ಯಾಪಾರಃ ಸಂಕ್ಷೇಪತಃ ಉಚ್ಯತೇ¹ -

(ಭಾಷ್ಯಾರ್ಥ)

ಮತ್ತೂ ಗುಣಗಳ ವ್ಯಾಪಾರವನ್ನು ಸಂಕ್ಷೇಪವಾಗಿ ಹೇಳುತ್ತಾನೆ :-

ಸತ್ತ್ವಂ ಸುಖೇ ಸ್ಥಾಯತಿ ರಜಃ ಕರ್ಮಣಿ ಭಾರತ |

ಜ್ಞಾನಮಾವೃತ್ಯ ತು ತಮಃ ಪ್ರಮಾದೇ ಸ್ಥಾಯತ್ಯುತ ||೯||

೯. ಎಲೈ ಭಾರತನೇ, ಸತ್ತ್ವವು ಸುಖದಲ್ಲಿ ಸಂಗವನ್ನುಂಟುಮಾಡುತ್ತದೆ ; ರಜಸ್ಸು ಕರ್ಮದಲ್ಲಿ (ಸಂಗವನ್ನುಂಟುಮಾಡುತ್ತದೆ) ; ತಮಸ್ಸಾದರೋ ಜ್ಞಾನವನ್ನು ಅವರಿಸಿಕೊಂಡು ಪ್ರಮಾದದಲ್ಲಿ ಸಂಗವನ್ನುಂಟುಮಾಡುತ್ತದೆ.

(ಭಾಷ್ಯ)

೮೫೯. ಸತ್ತ್ವಂ ಸುಖೇ ಸ್ಥಾಯತಿ ಸಂಶ್ಲೇಷಯತಿ | ರಜಃ ಕರ್ಮಣಿ ಹೇ ಭಾರತ | ಸ್ಥಾಯತಿ ಇತಿ ಅನುವರ್ತತೇ | ಜ್ಞಾನಂ ಸತ್ತ್ವಕೃತಂ ವಿವೇಕಮ್ ಅವೃತ್ಯ ಅಚ್ಛಾದ್ಯ ತು ತಮಃ ಸ್ಥೇನ ಅವರಣಾತ್ಮನಾ ಪ್ರಮಾದೇ ಸ್ಥಾಯತಿ ಉತ | ಪ್ರಮಾದೋ ನಾಮ ಪ್ರಾಪ್ತಕರ್ತವ್ಯಾಕರಣಮ್ ||೯||

(ಭಾಷ್ಯಾರ್ಥ)

ಸತ್ತ್ವವು ಸುಖದಲ್ಲಿ ಸಂಗವನ್ನುಂಟುಮಾಡುತ್ತದೆ, ಎಂದರೆ ಅಂಟಿಸುತ್ತದೆ. ರಜಸ್ಸು ಕರ್ಮದಲ್ಲಿ, ಎಲೈ ಭರತವಂಶೋತ್ಪನ್ನನೇ, 'ಸಂಗವನ್ನುಂಟುಮಾಡುತ್ತದೆ' ಎಂದು (ಹಿಂದಿನಿಂದ) ಸೇರಿಕೊಳ್ಳುತ್ತದೆ. ಜ್ಞಾನವನ್ನು ಸತ್ತ್ವದಿಂದ ಆಗಿರುವ ವಿವೇಕವನ್ನು ಅವರಿಸಿಕೊಂಡು ತನ್ನ ಅವರಣರೂಪದಿಂದ ಮುಸುಕಿಕೊಂಡು ತಮಸ್ಸಾದರೋ, ಪ್ರಮಾದದಲ್ಲಿ ಸಂಗವನ್ನುಂಟುಮಾಡುವದು. ಪ್ರಮಾದವೆಂದರೆ ಮಾಡಬೇಕಾಗಿ ಬಂದೊದಗಿರುವದನ್ನು ಮಾಡದೆ ಇರುವದು.

(ಭಾಷ್ಯ)

೮೬೦. ಉಕ್ತಂ ಕಾರ್ಯಂ ಕದಾ ಕುರ್ವಂತಿ ಗುಣಾಃ ಇತಿ ? ಉಚ್ಯತೇ -

1. "ವ್ಯಾಪಾರಾ..... ಉಚ್ಯಂತೇ" ಮ||

(ಭಾಷ್ಯಾರ್ಥ)

ಮೇಲೆ ಹೇಳಿರುವ ಕಾರ್ಯವನ್ನು ಗುಣಗಳು ಯಾವಾಗ ಮಾಡುತ್ತವೆ ? -
ಎಂದರೆ (ಭಗವಂತನು) ಹೇಳುತ್ತಾನೆ :-

ರಜಸ್ತಮಶ್ಚಾಭಿಭೂಯ ಸತ್ತ್ವಂ ಭವತಿ ಭಾರತ |

ರಜಃ ಸತ್ತ್ವಂ ತಮಶ್ಚೈವ ತಮಃ ಸತ್ತ್ವಂ ರಜಸ್ತಥಾ ||೧೦||

೧೦. ಎಲೈ ಭಾರತನೇ, ರಜಸ್ಸನ್ನೂ ತಮಸ್ಸನ್ನೂ ತಿರಸ್ಕರಿಸಿ ಸತ್ತ್ವವುಂಟಾಗುತ್ತದೆ. ರಜಸ್ಸು ಸತ್ತ್ವವನ್ನೂ ತಮಸ್ಸನ್ನೂ (ಗೆದ್ದು ಉಂಟಾಗುತ್ತದೆ). ಅದರಂತೆ ತಮಸ್ಸು ಸತ್ತ್ವವನ್ನೂ ರಜಸ್ಸನ್ನೂ (ಗೆದ್ದು ಉಂಟಾಗುತ್ತದೆ).

(ಭಾಷ್ಯ)

೮೬೧. ರಜಃ ತಮಶ್ಚ ಉಭಾವಪಿ ಅಭಿಭೂಯ ಸತ್ತ್ವಂ ಭವತಿ ಉದ್ಭವತಿ ವರ್ಧತೇ ಯದಾ ತದಾ ಲಬ್ಧಾತ್ಮಕಂ ಸತ್ತ್ವಂ ಸ್ವಕಾರ್ಯಂ ಜ್ಞಾನಸುಖಾದಿ ಆರಭತೇ ಹೇ ಭಾರತ | ತಥಾ ರಜೋಗುಣಃ ಸತ್ತ್ವಂ ತಮಶ್ಚೈವ ಉಭಾವಪಿ ಅಭಿಭೂಯ ವರ್ಧತೇ ಯದಾ ತದಾ ಕರ್ಮ ಕೃಷ್ಣಾದಿ^೧ ಸ್ವಕಾರ್ಯಮ್ ಆರಭತೇ | ತಮಅಖ್ಯೇ^೨ ಗುಣಃ ಸತ್ತ್ವಂ ರಜಶ್ಚ ಉಭಾವಪಿ ಅಭಿಭೂಯ ತಥೈವ^೩ ವರ್ಧತೇ ಯದಾ ತದಾ ಜ್ಞಾನಾವರಣಾದಿ ಸ್ವಕಾರ್ಯಮ್ ಆರಭತೇ ||

(ಭಾಷ್ಯಾರ್ಥ)

ಎಲೈ ಭರತವಂಶೋತ್ಪನ್ನನೇ, ರಜಸ್ಸು, ತಮಸ್ಸು - (ಈ) ಎರಡನ್ನೂ ಗೆದ್ದು ಸತ್ತ್ವವು ಯಾವಾಗ ಉಂಟಾಗಿ ಬೆಳೆಯುತ್ತದೆಯೋ ಆಗ ಹುಟ್ಟಿಕೊಂಡ ಸತ್ತ್ವವು ತನ್ನ ಕಾರ್ಯವಾದ ಜ್ಞಾನ, ಸುಖ - ಮಂತಾದದ್ದನ್ನು ಉಂಟುಮಾಡುತ್ತದೆ. ಹಾಗೂ ರಜೋಗುಣವು ಸತ್ತ್ವ, ತಮಸ್ಸು - (ಈ) ಎರಡನ್ನೂ ಗೆದ್ದು ಯಾವಾಗ ಬೆಳೆದು ಕೊಳ್ಳುತ್ತದೆಯೋ ಆಗ ತನ್ನ ಕಾರ್ಯವಾದ ಬೇಸಾಯವೇ ಮುಂತಾದದ್ದನ್ನು ಉಂಟುಮಾಡುತ್ತದೆ. ಹಾಗೆಯೇ ತಮವೆಂಬ ಹೆಸರಿನ ಗುಣವು ಸತ್ತ್ವ, ಮತ್ತು ರಜಸ್ಸು

1. 'ತೃಷ್ಣಾದಿ' ಗೋ|| ೧|| ಗು|| ; ಈಗಿರುವದೇ ಹೆಚ್ಚು ಒಪ್ಪುತ್ತದೆ.

2. 'ತಥೈವ ತಮಃ' ಮೈ||

3. ಮೈ|| ದಲ್ಲಿಲ್ಲ.

- (ಈ) ಎರಡನ್ನೂ ಗೆದ್ದು ಯಾವಾಗ ಬೆಳೆದುಕೊಳ್ಳುವದೋ ಆಗ ಜ್ಞಾನವನ್ನು ಮುಸುಕಿಕೊಳ್ಳುವದು ಮುಂತಾದ ತನ್ನ ಕಾರ್ಯವನ್ನು ಉಂಟುಮಾಡುತ್ತದೆ.

ಯಾವ ಗುಣವು ಎದ್ದುಕೊಂಡಿರುವದೆಂಬುದಕ್ಕೆ ಗುರುತು

(ಭಾಷ್ಯ)

೮೬೨. ಯದಾ ಯೋ ಗುಣಃ ಉದ್ಭೂತೋ ಭವತಿ ತದಾ ತಸ್ಯ ಕಿಂ ಲಿಜ್ಜಮ್ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಯಾವಾಗ ಯಾವ ಗುಣವು ಎದ್ದುಕೊಂಡಿರುವದೋ ಆಗ ಅದಕ್ಕೆ ಯಾವದು ಗುರುತು ? - ಎಂದರೆ ಹೇಳುತ್ತಾನೆ -

ಸರ್ವದ್ವಾರೇಷು ದೇಹೇಽಸ್ಮಿನ್ ಪ್ರಕಾಶ ಉಪಜಾಯತೇ |

ಜ್ಞಾನಂ ಯದಾ ತದಾ ವಿದ್ಯಾದ್ವಿವೃದ್ಧಂ ಸತ್ತ್ವಮಿತ್ಯುತ ||೧೧||

೧೧. ಈ ದೇಹದಲ್ಲಿ ಸರ್ವದ್ವಾರಗಳಲ್ಲಿಯೂ ಯಾವಾಗ ಜ್ಞಾನವೆಂಬ ಪ್ರಕಾಶವುಂಟಾಗುವದೋ ಆಗ ಸತ್ತ್ವವು ಬೆಳೆದುಕೊಂಡಿದೆ ಎಂದು ತಿಳಿದುಕೊಳ್ಳಬೇಕು.

(ಭಾಷ್ಯ)

೮೬೩. ಸರ್ವದ್ವಾರೇಷು ಆತ್ಮನಃ ಉಪಲಬ್ಧಿದ್ವಾರಾಣಿ ಶ್ರೋತ್ರಾದೀನಿ ಸರ್ವಾಣಿ ಕರಣಾನಿ ತೇಷು ಸರ್ವದ್ವಾರೇಷು ಅಂತಃಕರಣಸ್ಯ ಬುದ್ಧೇಃ ವೃತ್ತಿಃ¹ ಪ್ರಕಾಶಃ ದೇಹೇ ಅಸ್ಮಿನ್ ಉಪಜಾಯತೇ | ತದೇವ ಜ್ಞಾನಮ್ | ಯದಾ ಏವಂ ಪ್ರಕಾಶಃ ಜ್ಞಾನಾಖ್ಯಃ ಉಪಜಾಯತೇ | ತದಾ ಜ್ಞಾನಪ್ರಕಾಶೇನ ಲಿಜ್ಜೀನ ವಿದ್ಯಾತ್ ವಿವೃದ್ಧಮ್ ಉದ್ಭೂತಂ ಸತ್ತ್ವಮ್ ಇತಿ ಉತ ಅಪಿ ||೧೧||

(ಭಾಷ್ಯಾರ್ಥ)

ಸರ್ವದ್ವಾರಗಳಲ್ಲಿಯೂ ಆತ್ಮನಿಗೆ ಶ್ರೋತ್ರವೇ ಮುಂತಾದ ಕರಣಗಳೆಲ್ಲವೂ ಅರಿಯುವದಕ್ಕೆ ದ್ವಾರಗಳು. ಆ ಸರ್ವದ್ವಾರಗಳಲ್ಲಿಯೂ ಅಂತಃಕರಣವಾದ ಬುದ್ಧಿಯ ವೃತ್ತಿಯಾದ ಪ್ರಕಾಶವು ಈ ದೇಹದಲ್ಲಿ (ಯಾವದು) ಉಂಟಾಗುತ್ತದೆಯೋ ಅದೇ (ಬೆಳಕೇ) ಜ್ಞಾನವು. ಯಾವಾಗ ಜ್ಞಾನವೆಂಬ ಹೆಸರಿನ ಬೆಳಕು ಹೀಗೆ

1. 'ವ್ಯಾಪ್ತಿಃ' ಎಂದು ಹೆಚ್ಚಾಗಿ ಮ|| ಮೈ||

ಉಂಟಾಗುವದೋ ಆಗ ಜ್ಞಾನದ ಬೆಳಕೆಂಬ ಗುರುತಿನಿಂದ ಸತ್ತ್ವವು ಬೆಳೆದುಕೊಂಡಿದೆ, ತಲೆಯೆತ್ತಿದೆ ಎಂದು (ಉತ -) ಕೂಡ ತಿಳಿದುಕೊಳ್ಳಬೇಕು.

(ಭಾಷ್ಯ)

೮೬೪. ರಜಸಃ ಉದ್ಭೂತಸ್ಯ ಇದಂ ಚಿಹ್ನಮ್ -

(ಭಾಷ್ಯಾರ್ಥ)

ರಜಸ್ಸು ತಲೆಯೆತ್ತಿಕೊಂಡರೆ (ಅದಕ್ಕೆ) ಇದು ಗುರುತು :-

ಲೋಭಃ ಪ್ರವೃತ್ತಿರಾರಮ್ಭಃ ಕರ್ಮಣಾಮಶಮಃ ಸ್ಪೃಹಾ |

ರಜಸ್ಯೇತಾನಿ ಜಾಯಂತೇ ವಿವೃದ್ಧೇ ಭರತರ್ಷಭ ||೧೨||

೧೨. ಲೋಭ, ಪ್ರವೃತ್ತಿ, ಕರ್ಮಗಳ ಆರಂಭ, ಅಶಮ, ಸ್ಪೃಹೆ - ಇವುಗಳು, ಎಲೈ ಭರತರ್ಷಭನೆ, ರಜಸ್ಸು ಬೆಳೆದುಕೊಂಡರೆ ಉಂಟಾಗುವವು.

(ಭಾಷ್ಯ)

೮೬೫. ಲೋಭಃ ಪರದ್ರವ್ಯಾದಿತ್ಯಾ | ಪ್ರವೃತ್ತಿಃ ಪ್ರವರ್ತನಂ ಸಾಮಾನ್ಯ ಚೇಷ್ಟಾ | ಆರಮ್ಭಃ | ಕಸ್ಯ ? ಕರ್ಮಣಾಮ್ | ಅಶಮಃ ಅನುಪಶಮಃ ಹರ್ಷರಾಗಾದಿಪ್ರವೃತ್ತಿಃ | ಸ್ಪೃಹಾ ಸರ್ವಸಾಮಾನ್ಯವಸ್ತುವಿಷಯಾ ತೃಷ್ಟಾ | ರಜಸಿ ಗುಣೇ ವಿವೃದ್ಧೇ ಏತಾನಿ ಲಿಜ್ಞಾನಿ ಜಾಯಂತೇ ಹೇ ಭರತರ್ಷಭ ||೧೨||

(ಭಾಷ್ಯಾರ್ಥ)

ಲೋಭವು, ಹೆರರ ಒಡವೆಯನ್ನು ಎತ್ತಿಕೊಳ್ಳುವ ಬಯಕೆ. ಪ್ರವೃತ್ತಿ, ತೊಡಗುವದು, ಸಾಮಾನ್ಯವ್ಯಾಪಾರವು. ಆರಂಭವು (ಮಾಡುವದು) ; ಏನನ್ನು ? ಎಂದರೆ ಕರ್ಮಗಳನ್ನು ಮಾಡುವದು ಅಶಮವು, ಉಪಶಾಂತಿಯಿಲ್ಲದಿರುವದು ; ಹರ್ಷ, ರಾಗ - ಮುಂತಾದವುಗಳುಂಟಾಗುವದು, ಸ್ಪೃಹೆ, ಸಾಮಾನ್ಯವಸ್ತುಗಳೆಲ್ಲದರ ವಿಷಯವಾದ ಬಯಕೆ. ರಜಸ್ಸೆಂಬ ಗುಣವು ಬೆಳೆದುಕೊಂಡರೆ, ಎಲೈ ಭರತಶ್ರೇಷ್ಠನೆ, ಈ ಗುರುತುಗಳು ಉಂಟಾಗುವವು.

ಅಪ್ರಕಾಶೋಽಪ್ರವೃತ್ತಿಶ್ಚ ಪ್ರಮಾದೋ ಮೋಹ ಏವ ಚ |

ತಮಸ್ಯೇತಾನಿ ಜಾಯಂತೇ ವಿವೃದ್ಧೇ ಕುರುನನ್ನನ ||೧೩||

೧೩. ಅಪ್ರಕಾಶ, ಅಪ್ರವೃತ್ತಿ, ಪ್ರಮಾದ ಮತ್ತು ಮೋಹ, ಎಲೈ ಕುರುನಂದನನೇ, ತಮಸ್ಸು ಬೆಳೆದುಕೊಂಡರೆ ಇವುಗಳು ಉಂಟಾಗುವವು.

(ಭಾಷ್ಯ)

೮೬೬. ಅಪ್ರಕಾಶಃ ಅವಿವೇಕಃ | ಅತ್ಯಂತಮ್ ಅಪ್ರವೃತ್ತಿಶ್ಚ ಪ್ರವೃತ್ತಭಾವಃ | ತತ್ಕಾರ್ಯಂ ಪ್ರಮಾದಃ ಮೋಹ ಏವ ಚ ಅವಿವೇಕಃ ಮೂಢತಾ ಇತ್ಯರ್ಥಃ | ತಮಸಿ ಗುಣೇ ವಿವೃದ್ಧೇ ಏತಾನಿ ಲಿಜ್ಞಾನಿ ಜಾಯಂತೇ ಹೇ ಕುರುನಂದನ ||೧೩||

(ಭಾಷ್ಯಾರ್ಥ)

ಎಲೈ ಕುರುನಂದನನೇ, ಅಪ್ರಕಾಶವು (ಎಂದರೆ) ವಿವೇಕವಿಲ್ಲದಿರುವುದು. ಮತ್ತು ಅಪ್ರವೃತ್ತಿಯು (ಎಂದರೆ) ಸ್ವಲ್ಪವೂ (ಕಾರ್ಯದಲ್ಲಿ) ತೊಡಗದಿರುವುದು. ಅದರ ಕಾರ್ಯವಾದ¹ ಪ್ರಮಾದವು ಮತ್ತು ಮೋಹವು ಎಂದರೆ ಅವಿವೇಕವು, ಮೌಢ್ಯವು ಎಂದರ್ಥ. ತಮಸ್ಸೆಂಬ ಗುಣವು ಬೆಳೆದುಕೊಂಡರೆ ಈ ಗುರುತುಗಳು ಉಂಟಾಗುತ್ತವೆ.

ಮರಣಾನಂತರದಲ್ಲಿ ಆಗುವ ಫಲಗಳು

ಗುಣಗಳ ಕಾರ್ಯವೇ

(ಭಾಷ್ಯ)

೮೬೭. ಮರಣದ್ವಾರೇಣಾಪಿ ಯತ್ ಫಲಂ ಪ್ರಾಪ್ಯತೇ ತದಪಿ ಸಜ್ಜರಾಗ ಹೇತುಕಂ ಸರ್ವಂ ಗೌಣಮೇವ ಇತಿ ದರ್ಶಯನ್ ಆಹ -

(ಭಾಷ್ಯಾರ್ಥ)

ಸಾವಿನ ದ್ವಾರದಿಂದ² ಯಾವ ಫಲವು ದೊರಕುವದೋ ಸಂಗರಾಗ ಗಳಿಂದಾಗಿರುವದರಿಂದ ಅದೆಲ್ಲವೂ ಗುಣಗಳ (ಕಾರ್ಯ)ವೇ ಎಂದು ತಿಳಿಸುವದಕ್ಕಾಗಿ (ಭಗವಂತನು) ಹೇಳುತ್ತಾನೆ :-

ಯದಾ ಸತ್ತ್ವೇ ಪ್ರವೃದ್ಧೇ ತು ಪ್ರಲಯಂ ಯಾತಿ ದೇಹಭೃತ್ |

ತದೋತ್ತಮವಿದಾಂ ಲೋಕಾನಮಲಾನ್ ಪ್ರತಿವದ್ಯತೇ ||೧೪||

೧೪. ದೇಹಧಾರಿಯು ಸತ್ತ್ವವು ಬೆಳೆದುಕೊಂಡಿರುವಾಗ ಯಾವಾಗ

1. ಅಪ್ರಕಾಶದ ಕಾರ್ಯವು ಅಪ್ರವೃತ್ತಿಯು ಮುಂತಾದವುಗಳೇ ಆಗಿವೆ ; ಆದ್ದರಿಂದ 'ತತ್ಕಾರ್ಯಮ್' ಎಂಬ ಮಾತನ್ನು ಎರಡು ಕಡೆಗೂ ಅನ್ವಯಿಸಿಕೊಳ್ಳಬೇಕು.

2. ಸತ್ತಬಳಿಕ ಲೋಕಾಂತರದಲ್ಲಿ ಜನ್ಮಾಂತರದಲ್ಲಿ.

ಲಾದರೆ ಪ್ರಲಯವನ್ನು ಹೊಂದುವನೋ, ಆಗ ಉತ್ತಮ ಜ್ಞಾನಿಗಳ ಅಮಲವಾದ ಲೋಕಗಳನ್ನು ಹೊಂದುತ್ತಾನೆ.

(ಭಾಷ್ಯ)

೮೬೮. ಯದಾ ಸತ್ವೇ ಪ್ರವೃದ್ಧೇ ಉದ್ಭೂತೇ ತು ಪ್ರಲಯಂ ಮರಣಂ ಯಾತಿ ಪ್ರತಿಪದ್ಯತೇ ದೇಹಭೃತ್ ಆತ್ಮಾ ತದಾ ಉತ್ತಮವಿದಾಂ ಮಹದಾದಿ ತತ್ತ್ವವಿದಾಮ್ ಇತ್ಯೇತತ್ | ಲೋಕಾನ್ ಅಮಲಾನ್ ಮಲರಹಿತಾನ್ ಪ್ರತಿಪದ್ಯತೇ ಪ್ರಾಪ್ನೋತಿ ಇತ್ಯೇತತ್ ||೧೪||

(ಭಾಷ್ಯಾರ್ಥ)

ಸತ್ತ್ವವು ಬೆಳೆದುಕೊಂಡಿರುವ ಎದ್ದು ತೋರುತ್ತಿರುವ ಯಾವಾಗಲಾದರೆ ದೇಹಧಾರಿಯು ಆತ್ಮನು, ಪ್ರಲಯವನ್ನು ಹೊಂದುವನೋ ಸಾವನ್ನು ಪಡೆಯುವನೋ ಆಗ ಉತ್ತಮಜ್ಞಾನಿಗಳಿಗೆ ಎಂದರೆ ಮಹತ್ತರ ಮುಂತಾದ ತತ್ತ್ವಗಳನ್ನು ತಿಳಿದವರಿಗೆ (ಸಿಕ್ಕುವ) ಎಂದಭಿಪ್ರಾಯ. (ಅಂಥ) ಅಮಲವಾದ (ಯಾವ) ದೋಷವೂ ಇಲ್ಲದ¹ ಲೋಕಗಳನ್ನು ಪಡೆಯುತ್ತಾನೆ, ಸೇರುತ್ತಾನೆ ಎಂದು ಅಭಿಪ್ರಾಯ.

ರಜಸಿ ಪ್ರಲಯಂ ಗತ್ವಾ ಕರ್ಮಸಂಜ್ಞಿಷು ಜಾಯತೇ |

ತಥಾ ಪ್ರಲೀನಸ್ತಮಸಿ ಮೂಢಯೋನಿಷು ಜಾಯತೇ ||೧೫||

೧೫. ರಜಸ್ಸಿನಲ್ಲಿ ಪ್ರಲಯವನ್ನು ಹೊಂದಿದರೆ ಕರ್ಮಸಂಗಿಗಳಲ್ಲಿ ಹುಟ್ಟುತ್ತಾನೆ. ಹಾಗೆಯೇ ತಮಸ್ಸಿನಲ್ಲಿ ಪ್ರಲಯವಾದವನು ಮೂಢಯೋನಿಗಳಲ್ಲಿ ಹುಟ್ಟುತ್ತಾನೆ.

(ಭಾಷ್ಯ)

೮೬೯. ರಜಸಿ ಪ್ರವೃದ್ಧೇ² ತು ಪ್ರಲಯಂ ಮರಣಂ ಗತ್ವಾ ಪ್ರಾಪ್ಯ ಕರ್ಮಸಂಜ್ಞಿಷು ಕರ್ಮಾಸಕ್ತಿಯುಕ್ತೇಷು ಮನುಷ್ಯೇಷು ಜಾಯತೇ | ತಥಾ ತದ್ವದೇವ ಪ್ರಲೀನಃ ಮೃತಃ ತಮಸಿ ಪ್ರವೃದ್ಧೇ³ ಮೂಢಯೋನಿಷು ಪಶ್ಚಾದಿಯೋನಿಷು ಜಾಯತೇ ||೧೫||

1. ರಜಸ್ತಮೋದೋಷಗಳಿಲ್ಲದ ಉತ್ತಮಲೋಕಗಳನ್ನು ; ಬ್ರಹ್ಮಾದಿಲೋಕಗಳನ್ನು ಅಥವಾ ಬ್ರಾಹ್ಮಣಾದಿಜನ್ಮಗಳನ್ನು.

2. 'ಗುಣೇ ವಿವೃದ್ಧೇ ತು' ಅ|| ೧|| ವಾ||

3. 'ವಿವೃದ್ಧೇ' ಅ|| ೧|| ವಾ||

(ಭಾಷ್ಯಾರ್ಥ)

ರಜೋ(ಗುಣ)ವು ಬೆಳೆದುಕೊಂಡಿರುವಾಗ ಪ್ರಲಯವನ್ನು ಹೊಂದಿದರೆ ಮರಣವನ್ನು ಪಡೆದರೆ ಕರ್ಮಸಂಗಿಗಳಲ್ಲಿ ಕರ್ಮದಲ್ಲಿ ಆಸಕ್ತಿಯುಳ್ಳ ಮನುಷ್ಯ ರಲ್ಲಿ ಹುಟ್ಟುತ್ತಾನೆ. ಹಾಗೆಯೇ ಅದರಂತೆಯೇ ತಮಸ್ಸು ಬೆಳೆದುಕೊಂಡಿರುವಾಗ ಪ್ರಲಯವಾದವನು ಸತ್ತವನು ಮೂಢಯೋನಿಗಳಲ್ಲಿ ಪಶ್ಚಾದಿಗಳ ಯೋನಿಗಳಲ್ಲಿ ಹುಟ್ಟುತ್ತಾನೆ.

(ಭಾಷ್ಯ)

೮೨೦. ಅತೀತಶ್ಲೋಕಾರ್ಥಸ್ಥೈವ ಸಂಕ್ಷೇಪಃ ಉಚ್ಯತೇ -

(ಭಾಷ್ಯಾರ್ಥ)

ಕಳೆದ ಶ್ಲೋಕಗಳ ವಿಷಯವನ್ನೇ ಸಂಕ್ಷೇಪವಾಗಿ ಹೇಳುತ್ತಾನೆ :-

ಕರ್ಮಣಃ ಸುಕೃತಸ್ಯಾಹುಃ ಸಾತ್ತ್ವಿಕಂ ನಿರ್ಮಲಂ ಫಲಮ್ |

ರಜಸಸ್ತು ಫಲಂ ದುಃಖಮಜ್ಞಾನಂ ತಮಸಃ ಫಲಮ್ ||೧೬||

೧೬. ಸುಕೃತಕರ್ಮಕ್ಕೆ ಸಾತ್ತ್ವಿಕವಾದ ನಿರ್ಮಲವಾದ ಫಲವನ್ನು ವರು. ರಜಸ್ಸಿಗೆ ದುಃಖವು ಫಲವು, ತಮಸ್ಸಿಗೆ ಅಜ್ಞಾನವು ಫಲವು.

(ಭಾಷ್ಯ)

೮೨೧. ಕರ್ಮಣಃ ಸುಕೃತಸ್ಯ ಸಾತ್ತ್ವಿಕಸ್ಯ ಇತ್ಯರ್ಥಃ | ಆಹುಃ ಶಿಷ್ಯಾಃ ಸಾತ್ತ್ವಿಕಮೇವ ನಿರ್ಮಲಂ ಫಲಮ್ ಇತಿ | ರಜಸಸ್ತು ಫಲಂ ದುಃಖಮ್ | ರಾಜಸಸ್ಯ ಕರ್ಮಣಃ ಇತ್ಯರ್ಥಃ | ಕರ್ಮಾಧಿಕಾರಾತ್ | ಫಲಮಪಿ ದುಃಖಮೇವ ಕಾರಣಾನುರೂಪ್ಯಾತ್ ರಾಜಸಮೇವ | ತಥಾ ಅಜ್ಞಾನಂ ತಮಸಃ ತಾಮಸಸ್ಯ ಕರ್ಮಣಃ ಅಧರ್ಮಸ್ಯ | ಪೂರ್ವವತ್ ||೧೬||

(ಭಾಷ್ಯಾರ್ಥ)

ಸುಕೃತವಾದ ಎಂದರೆ ಸಾತ್ತ್ವಿಕವಾದ ಎಂದರ್ಥ ; (ಇಂಥ) ಕರ್ಮಕ್ಕೆ ಸಾತ್ತ್ವಿಕವೇ ಆಗಿರುವ ನಿರ್ಮಲವಾದ ಫಲವು (ಆಗುವದು) ಎಂದು ಬಲ್ಲವರು ಹೇಳುವರು. ರಜಸ್ಸಿಗಾದರೆ ದುಃಖವು ಫಲವು. (ರಜಸ್ಸಿಗೆ ಎಂದರೆ) ರಾಜಸ ಕರ್ಮಕ್ಕೆ ಎಂದೇ ಅರ್ಥ ; ಏಕೆಂದರೆ (ಇದು) ಕರ್ಮದ ಪ್ರಕರಣವಾಗಿದೆ. (ಇದಕ್ಕೆ) ಫಲವೂ ಕಾರಣಕ್ಕೆ ಅನುರೂಪವಾಗಿರುವದರಿಂದ ರಾಜಸವೇ ಆಗಿರುವ ದುಃಖವೇ. ಹಾಗೂ

ತಮಸ್ಸಿಗೆ, ತಾಮಸಕರ್ಮಕ್ಕೆ, ಅಧರ್ಮಕ್ಕೆ ಅಜ್ಞಾನವು ಫಲವು (ಎಂಬುದು) ಹಿಂದೆ ಹೇಳಿದಂತೆ.¹

ಗುಣಗಳಿಂದಾಗುವ ಬಂಧದ ಉಪಸಂಹಾರ

(ಭಾಷ್ಯ)

೮೨೨. ಕಿಂ ಚ ಗುಣೇಭ್ಯೋ ಭವತಿ ?

(ಭಾಷ್ಯಾರ್ಥ)

ಗುಣಗಳಿಂದ ಮತ್ತು ಏನು ಆಗುತ್ತದೆ ?

ಸತ್ತ್ವಾತ್ ಸೌಖ್ಯಯತೇ ಜ್ಞಾನಂ ರಜಸೋ ಲೋಭ ಏವ ಚ |

ಪ್ರಮಾದಮೋಹೌ ತಮಸೋ ಭವತೋಽಜ್ಞಾನಮೇವ ಚ ||೧೨||

೧೨. ಸತ್ತ್ವದಿಂದ ಜ್ಞಾನವುಂಟಾಗುತ್ತದೆ, ರಜಸ್ಸಿನಿಂದ ಲೋಭ (ವುಂಟಾಗುತ್ತದೆ). ತಮಸ್ಸಿನಿಂದ ಪ್ರಮಾದಮೋಹಗಳು ಉಂಟಾಗುತ್ತವೆ, ಅಜ್ಞಾನವೂ (ಉಂಟಾಗುತ್ತದೆ).

(ಭಾಷ್ಯ)

೮೨೩. ಸತ್ತ್ವಾತ್ ಲಬ್ಧಾತ್ಮಕಾತ್ ಸೌಖ್ಯಯತೇ ಸಮುತ್ಪದ್ಯತೇ ಜ್ಞಾನಮ್ | ರಜಸಃ ಲೋಭ ಏವ ಚ | ಪ್ರಮಾದಮೋಹೌ² ಚ ಉಭೌ ತಮಸಃ ಭವತಃ | ಅಜ್ಞಾನಮೇವ ಚ ಭವತಿ ||೧೨||

(ಭಾಷ್ಯಾರ್ಥ)

ಹುಟ್ಟಿಕೊಂಡ ಸತ್ತ್ವದಿಂದ ಜ್ಞಾನವು ಉಂಟಾಗುತ್ತದೆ, ಹುಟ್ಟುತ್ತದೆ. ರಜಸ್ಸಿನಿಂದ ಲೋಭವೇ (ಉಂಟಾಗುತ್ತದೆ). ತಮಸ್ಸಿನಿಂದ ಪ್ರಮಾದ, ಮೋಹ - (ಈ) ಎರಡೂ ಆಗುತ್ತವೆ, ಅಜ್ಞಾನವೂ ಆಗುತ್ತದೆ.

ಊರ್ಧ್ವಂ ಗಚ್ಛಂತಿ ಸತ್ತ್ವಸ್ಥಾ ಮಧ್ಯೇ ತಿಷ್ಠಂತಿ ರಾಜಸಾಃ |

ಜಘನ್ಯಗುಣವೃತ್ತಸ್ಥಾ ಅಧೋ ಗಚ್ಛಂತಿ ತಾಮಸಾಃ ||೧೮||

1. ತಮಸ್ಸೆಂದರೆ ತಾಮಸಕರ್ಮವೆಂದೂ ತಾಮಸವಾದ ಕರ್ಮಕ್ಕೆ ತಾಮಸವಾದ ಅಜ್ಞಾನವೇ ಫಲವೆಂದೂ ಅರ್ಥಮಾಡಿರುವುದು ರಜೋಗುಣದ ವಿಷಯದಂತೆಯೇ - ಎಂದರ್ಥ.

2. 'ಪ್ರಮಾದಶ್ಚ ಮೋಹಶ್ಚ ಪ್ರಮಾದಮೋಹೌ' - ಎಂದು ಹೆಚ್ಚಾಗಿ ಮ|| ಮೈ||

೧೮. ಸತ್ತ್ವದಲ್ಲಿರುವವರು ಮೇಲಕ್ಕೆ ಹೋಗುವರು ; ರಾಜಸರು ನಡುವೆ ಇರುವರು ; ಕೆಳಗಿನ ಗುಣದ ವೃತ್ತದಲ್ಲಿರುವ ತಾಮಸರು ಕೆಳಕ್ಕೆ ಹೋಗುತ್ತಾರೆ.

(ಭಾಷ್ಯ)

೮೨೪. ಕಿಂ ಚ ಉರ್ಧ್ವಂ ಗಚ್ಛಂತಿ ದೇವಲೋಕಾದಿಷು ಉತ್ಪದ್ಯಂತೇ ಸತ್ತ್ವಸ್ಥಾಃ ಸತ್ತ್ವಗುಣವೃತ್ತಸ್ಥಾಃ | ಮಧ್ಯೇ ತಿಷ್ಠಂತಿ ಮನುಷ್ಯೇಷು ಉತ್ಪದ್ಯಂತೇ ರಾಜಸಾಃ | ಜಘನ್ಯಗುಣವೃತ್ತಸ್ಥಾಃ ಜಘನ್ಯಶ್ಚ ಅಸೌ ಗುಣಶ್ಚ ಜಘನ್ಯಗುಣಃ ತಮಃ | ತಸ್ಯ ವೃತ್ತಂ ನಿದ್ರಾಲಸ್ಯಾದಿ | ತಸ್ಮಿನ್ ಸ್ಥಿತಾಃ ಜಘನ್ಯಗುಣವೃತ್ತಸ್ಥಾಃ ಮೂಢಾಃ ಅಧೋ ಗಚ್ಛಂತಿ ಪಶ್ಚಾದಿಷು¹ ಉತ್ಪದ್ಯಂತೇ ತಾಮಸಾಃ ||೧೮||

(ಭಾಷ್ಯಾರ್ಥ)

ಮತ್ತು ಸತ್ತ್ವಸ್ಥರು ಎಂದರೆ ಸತ್ತ್ವಗುಣದ ವ್ಯಾಪಾರದಲ್ಲಿರುವವರು ಮೇಲಕ್ಕೆ ಹೋಗುವರು, ದೇವಲೋಕವೇ ಮುಂತದವುಗಳಲ್ಲಿ ಹುಟ್ಟುತ್ತಾರೆ. ರಾಜಸರು ನಡುವೆ ಇರುವರು, ಮನುಷ್ಯರೊಳಗೆ ಹುಟ್ಟುವರು. ಜಘನ್ಯಗುಣವೃತ್ತಸ್ಥರು - ಕೆಳಗಿನ ಗುಣವಾದ ತಮಸ್ಸು ಜಘನ್ಯಗುಣವು ; ಅದರ ವೃತ್ತವು ಎಂದರೆ ನಿದ್ರೆ, ಆಲಸ್ಯ ಮುಂತಾದ (ವ್ಯಾಪಾರವು). ಅದರಲ್ಲಿ ಇರುತ್ತಿರುವ ಜಘನ್ಯಗುಣವೃತ್ತಸ್ಥರಾದ ಮೂಢರು ಕೆಳಕ್ಕೆ ಹೋಗುವರು ; ತಾಮಸರು ಪಶುಗಳೇ ಮುಂತಾದ (ಯೋನಿಗಳಲ್ಲಿ) ಹುಟ್ಟುತ್ತಾರೆ.

ಗುಣಗಳಿಂದ ಬಿಡುಗಡೆ ಹೇಗೆ ?

(ಭಾಷ್ಯ)

೮೨೫. ಪುರುಷಸ್ಯ ಪ್ರಕೃತಿಸ್ಥತ್ವರೂಪೇಣ ಮಿಥ್ಯಾಜ್ಞಾನೇನ ಯುಕ್ತಸ್ಯ ಭೋಗ್ಯೇಷು ಗುಣೇಷು ಸುಖದುಃಖಮೋಹಾತ್ಮಕೇಷು - 'ಸುಖೀ, ದುಃಖೀ, ಮೂಢೋಽಹಮಸ್ಮಿ' - ಇತ್ಯೇವಂರೂಪೋ ಯಃ ಸಜ್ಞಃ ತತ್ ಕಾರಣಂ ಪುರುಷಸ್ಯ ಸದಸದ್ಯೋನಿಜನ್ಮಪ್ರಾಪ್ತಿಲಕ್ಷಣಸ್ಯ ಸಂಸಾರಸ್ಯ ಇತಿ ಸಮಾಸೇನ ಪೂರ್ವಾಧ್ಯಾಯೇ ಯದುಕ್ತಮ್, ತತ್ ಇಹ "ಸತ್ತ್ವಂ ರಜಸ್ತಮ ಇತಿ ಗುಣಾಃ ಪ್ರಕೃತಿಸಂಭವಾಃ" (೧೪-೫) ಇತ್ಯತ ಆರಭ್ಯ ಗುಣಸ್ವರೂಪಮ್, ಗುಣವೃತ್ತಂ ಸ್ವವೃತ್ತೇನ² ಗುಣಾನಾಂ

1. 'ಪಶ್ಚಾದಿಯೋನಿಷು' ಮ||

2. ಇದರ ಮುಂದಿನ 'ಚ' ಬೇಕಿಲ್ಲ.

ಬನ್ಧಕತ್ವಮ್, ಗುಣವೃತ್ತನಿಬದ್ಧಸ್ಯ ಚ ಪುರುಷಸ್ಯ ಯಾ ಗತಿಃ - ಇತ್ಯೇತತ್ ಸರ್ವಂ
ಮಿಥ್ಯಾಜ್ಞಾನಮೂಲಂ ಬನ್ಧಕಾರಣಂ ವಿಸ್ತರೇಣ ಉಕ್ತ್ವಾ ಅಧುನಾ ಸಮ್ಯಗ್ಗರ್ಶನಾತ್
ಮೋಕ್ಷೋ ವಕ್ತವ್ಯಃ ಇತ್ಯತ ಆಹ ಭಗವಾನ್ -

(ಭಾಷ್ಯಾರ್ಥ)

ಪ್ರಕೃತಿಯಲ್ಲಿರುವದೆಂಬ ಮಿಥ್ಯಾಜ್ಞಾನದಿಂದ ಕೂಡಿರುವ ಪುರುಷನು
ಸುಖದುಃಖಮೋಹರೂಪವಾದ ಭೋಗ್ಯವಾದ ಗುಣಗಳಲ್ಲಿ “ನಾನು ಸುಖಿಯು,
ದುಃಖಿಯು, ಮೂಢನಾಗಿರುತ್ತೇನೆ” ಎಂಬ ರೂಪದಲ್ಲಾಗುವ ಸಂಗವಿದೆಯಲ್ಲ, ಅದೇ
ಪುರುಷನು ಸದಸದ್ಯೋನಿಗಳಲ್ಲಿ ಜನ್ಮವನ್ನು ಪಡೆಯುವದೆಂಬ ಸಂಸಾರಕ್ಕೆ ಕಾರಣವು
ಎಂದು ಸಂಕ್ಷೇಪವಾಗಿ ಹಿಂದಿನ ಅಧ್ಯಾಯದಲ್ಲಿ (೧೩-೨೧) ಹೇಳಿತ್ತಷ್ಟೆ ? ಅದನ್ನು
ಇಲ್ಲಿ “ಸತ್ತ್ವ, ರಜ, ತಮ - ಎಂಬ ಪ್ರಕೃತಿಯಿಂದಂಟಾಗಿರುವ ಗುಣಗಳು” (೧೪-
೫) ಎಂಬ ಶ್ಲೋಕದಿಂದ ಹಿಡಿದು ಗುಣಗಳ ಸ್ವರೂಪ, ಗುಣಗಳ ವ್ಯಾಪಾರ, ತಮ್ಮ
ವ್ಯಾಪಾರದಿಂದ ಗುಣಗಳು ಬಂಧಕವಾಗುವವೆಂಬುದು, ಗುಣವ್ಯಾಪಾರದಿಂದ
ಕಟ್ಟುವಡೆದ ಪುರುಷನಿಗೆ ಯಾವ ಗತಿ(ಯಾಗುವದು) ಎಂಬೀ ಮಿಥ್ಯಾಜ್ಞಾನದ
ಮೂಲಕವಾಗಿರುವ ಈ ಬಂಧಕಾರಣವೆಲ್ಲವನ್ನೂ ವಿಸ್ತಾರವಾಗಿ ಹೇಳಿ¹ ಈಗ
ಸಮ್ಯಗ್ಗರ್ಶನದಿಂದ ಮೋಕ್ಷವಾಗುವದೆಂಬುದನ್ನು ಹೇಳಬೇಕೆಂದು ಭಗವಂತನು
(ಹೀಗೆಂದು) ಹೇಳುತ್ತಿದ್ದಾನೆ :-

ನಾನ್ಯಂ ಗುಣೇಭ್ಯಃ ಕರ್ತಾರಂ ಯದಾ ದ್ರಷ್ಟ್ವಾನುವಶ್ಯತಿ |

ಗುಣೇಭ್ಯಶ್ಚ ಪರಂ ವೇತ್ತಿ ಮದ್ಭಾವಂ ಸೋಽಧಿಗಚ್ಯತಿ ||೧೯||

೧೯. ದ್ರಷ್ಟೃವು ಯಾವಾಗ ಗುಣಗಳಿಗಿಂತ ಬೇರೊಬ್ಬ ಕರ್ತೃವಿಲ್ಲ
ವೆಂದು ಕಂಡುಕೊಳ್ಳುತ್ತಾನೋ ಮತ್ತು ಗುಣಗಳಿಗಿಂತಲೂ ಆಚಿನವನನ್ನು
ಅರಿತುಕೊಳ್ಳುತ್ತಾನೋ, (ಆಗ) ಅವನು ನನ್ನ ಭಾವವನ್ನು ಹೊಂದುವನು.

(ಭಾಷ್ಯ)

೮೨೬. ನಾನ್ಯಂ ಕಾರ್ಯಕರಣವಿಷಯಾಕಾರಪರಿಣತೇಭ್ಯಃ² ಗುಣೇಭ್ಯಃ
ಕರ್ತಾರಮ್ ಅನ್ಯಂ ಯದಾ ದ್ರಷ್ಟ್ವಾ ವಿದ್ವಾನ್ ಸನ್³ ನ ಅನುವಶ್ಯತಿ ಗುಣಾ ಏವ

1. ಅವಿದ್ಯಾಕೃತವಾದ ಗುಣಬಂಧವನ್ನು ವಿವರಿಸಿದ ಬಳಿಕ ವಿರಕ್ತರಾದವರಿಗೆ ಗುಣಗಳಿಂದ
ಬಿಡುಗಡೆಯಾಗುವ ರೀತಿಯನ್ನು ಹೇಳುತ್ತಾನೆ ಎಂದರ್ಥ.

2. 'ಕಾರ್ಯಕರಣ' ಎಂದು ಅ|| ಹೊರತು ಮಿಕ್ಕ ಪುಸ್ತಕಗಳ ಪಾಠ ; ಆದರೆ ಈ ಪಾಠವೇ
ಮೇಲು.

3. ಮ|| ಮೈ|| ಗಳಲ್ಲಿಲ್ಲ.

ಸರ್ವಾವಸ್ಥಾಃ¹ ಸರ್ವಕರ್ಮಣಾಂ ಕರ್ತಾರಃ ಇತ್ಯೇವಂ ಪಶ್ಯತಿ, ಗುಣೇಭ್ಯಶ್ಚ ಪರಂ ಗುಣವ್ಯಾಪಾರಸಾಕ್ಷಿಭೂತಂ ವೇತ್ತಿ, ಮದ್ಭಾವಂ ಮಮ ಭಾವಂ² ಸ ದ್ರಷ್ಟ್ವಾ ಅಧಿಗಚ್ಯತಿ ||೧೯||

(ಭಾಷ್ಯಾರ್ಥ)

ಕಾರ್ಯಕರಣಗಳು, ವಿಷಯಗಳು - (ಇವುಗಳ) ಆಕಾರದಿಂದ ಪರಿಣಾಮವಾದ ಗುಣಗಳಿಗಿಂತ ಬೇರೆಯೊಬ್ಬ ಕರ್ತೃವನ್ನು ಯಾವಾಗ ದ್ರಷ್ಟೃವಾದವನು ಜ್ಞಾನಿಯಾಗಿ ಕಂಡುಕೊಳ್ಳದೆ ಇರುವನೋ, ಗುಣಗಳೇ ಸರ್ವಾವಸ್ಥೆಯನ್ನೂ ಪಡೆದು ಸರ್ವಕರ್ಮಗಳನ್ನೂ ಮಾಡುವವು ಎಂದು ಈ ಪರಿಯಲ್ಲಿ ಕಂಡುಕೊಳ್ಳುವನೋ, ಮತ್ತು ಗುಣಗಳಿಗಿಂತ ಅಚಿನವನಾಗಿ ಗುಣವ್ಯಾಪಾರಗಳಿಗೆ ಸಾಕ್ಷಿಯಾಗಿರುವ (ಆತ್ಮ)ನನ್ನು (ಯಾವಾಗ) ಅರಿತುಕೊಳ್ಳುವನೋ ಆ ದ್ರಷ್ಟೃವು ಆಗ ಮದ್ಭಾವವನ್ನು ನನ್ನ ಭಾವವನ್ನು ಹೊಂದುವನು.

(ಭಾಷ್ಯ)

೮೨೨. ಕಥಮ್³ ಅಧಿಗಚ್ಯತಿ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಹೇಗೆ ಹೊಂದುವನು ? ಎಂದರೆ (ಭಗವಂತನು) ಹೇಳುತ್ತಾನೆ :-

ಗುಣಾನೇತಾನತೀತ್ಯ ತ್ರೀನ್ ದೇಹೀ ದೇಹಸಮುದ್ಭವಾನ್ |

ಜನ್ಮಮೃತ್ಯುಜರಾದುಃಖೈರ್ವಿಮುಕ್ತೋಽಮೃತಮಶ್ನುತೇ ||೨೦||

೨೦. ದೇಹಿಯು ದೇಹಕ್ಕೆ ಕಾರಣವಾಗಿರುವ ಈ ಮೂರು ಗುಣಗಳನ್ನೂ ದಾಟಿದರೆ ಜನ್ಮಮೃತ್ಯುಜರಾದುಃಖಗಳಿಂದ ಬಿಡುಗಡೆಯನ್ನು ಹೊಂದಿ ಅಮೃತವನ್ನು ಪಡೆಯುತ್ತಾನೆ.

(ಭಾಷ್ಯ)

೮೨೮. ಗುಣಾನ್ ಏತಾನ್ ಯಥೋಕ್ತಾನ್ ಅತೀತ್ಯ ಜೀವನ್ನೇವ ಅತಿಕ್ರಮ್ಯ ಮಾಯೋಪಾಧಿಭೂತಾನ್ ತ್ರೀನ್ ದೇಹೀ ದೇಹಸಮುದ್ಭವಾನ್ ದೇಹೋತ್ಪತ್ತಿ

1. 'ಸರ್ವಾವಸ್ಥಾಸು' ಮ||

2. "ಮಮ ಭಾವಂ ವಾಸುದೇವತ್ವಂ ವಾಸುದೇವಃ ಸರ್ವಮ್ ಇತ್ಯೇವಂ" ಮ|| ಮೈ|| ;

"ಮಮ ಭಾವಂ ವಾಸುದೇವಾಶ್ಚಿಂ ವಾಸುದೇವಃ ಸರ್ವಮ್ ಇತ್ಯೇವಂ" ಗು||

3. 'ಕಥಂ ಸೋಽಧಿಗಚ್ಯತಿ' ಮ||

ಬೀಜಭೂತಾನ್ ಜನ್ಮಮೃತ್ಯುಜರಾದುಃಖೈಃ ಜನ್ಮ ಚ ಮೃತ್ಯುಶ್ಚ ಜರಾ ಚ ದುಃಖಾನಿ
ಚ ಜನ್ಮಮೃತ್ಯುಜರಾದುಃಖಾನಿ ತೈಃ ಜೀವನ್ನೇವ ವಿಮುಕ್ತಃ ಸನ್ ವಿದ್ವಾನ್
ಅಮೃತಮ್ ಅಶ್ನುತೇ | ಏವಂ ಮದ್ಭಾವಮ್ ಅಧಿಗಚ್ಛತಿ ಇತ್ಯರ್ಥಃ ||೨೦||

(ಭಾಷ್ಯಾರ್ಥ)

ದೇಹಿಯು ಈ ಮೇಲೆ ಹೇಳಿರುವ ಗುಣಗಳನ್ನು ದಾಟಿದರೆ ಬದುಕಿರುವಾಗಲೇ ಮಾಯಿಕವಾದ ಉಪಾಧಿಗಳಾಗಿರುವ¹ ದೇಹಕ್ಕೆ ಕಾರಣವಾಗಿರುವ ದೇಹವು ಹುಟ್ಟುವದಕ್ಕೆ ಕಾರಣವಾಗಿರುವ (ಈ) ಮೂರನ್ನು ಮೀರಿದರೆ ಜನ್ಮಮೃತ್ಯು ಜರಾದುಃಖಗಳಿಂದ - ಹುಟ್ಟುವದು, ಸಾವು, ಮುಪ್ಪು ಮತ್ತು ದುಃಖಗಳು - ಎಂಬಿವು ಜನ್ಮಮೃತ್ಯುಜರಾದುಃಖಗಳು. ಇವುಗಳಿಂದ ಬದುಕಿರುವಾಗಲೇ ಬಿಡುಗಡೆಹೊಂದಿದವನಾಗಿ ಜ್ಞಾನಿಯು ಅಮೃತವನ್ನು ಪಡೆಯುತ್ತಾನೆ. ಹೀಗೆ ನನ್ನ ಭಾವವನ್ನು ಪಡೆದುಕೊಳ್ಳುತ್ತಾನೆ ಎಂದರ್ಥ.

ಗುಣಾತೀತನ ಲಕ್ಷಣ

(ಭಾಷ್ಯ)

೮೭೯. ಜೀವನ್ನೇವ ಗುಣಾನ್ ಅತೀತ್ಯ ಅಮೃತಮ್ ಅಶ್ನುತೇ ಇತಿ ಪ್ರಶ್ನ-
ಬೀಜಂ ಪ್ರತಿಲಭ್ಯ ಅರ್ಜುನ ಉವಾಚ -

(ಭಾಷ್ಯಾರ್ಥ)

‘ಬದುಕಿರುವಾಗಲೇ ಗುಣಗಳನ್ನು ದಾಟಿ ಅಮೃತವನ್ನು ಹೊಂದುತ್ತಾನೆ’ -
ಎಂದು (ಹೇಳಿದ್ದರಲ್ಲಿ) ಪ್ರಶ್ನೆಗೆ ಕಾರಣವು ದೊರೆತದ್ದರಿಂದ ಅರ್ಜುನನು
ಇಂತೆಂದನು :-

ಅರ್ಜುನ ಉವಾಚ -

ಕೈರ್ಲಿಜ್ಞೋಸ್ತ್ರೀನ್ ಗುಣಾನೇತಾನತೀತೋ ಭವತಿ ಪ್ರಭೋ |

ಕಿಮಾಚಾರಃ ಕಥಂ ಚೈತಾಂಸ್ತ್ರೀನ್ ಗುಣಾನತಿವರ್ತತೇ ||೨೧||

೨೧. ಅರ್ಜುನನಿಂತೆಂದನು :- ಪ್ರಭುವೇ, ಈ ಮೂರುಗುಣಗಳನ್ನು ದಾಟಿದವನು ಯಾವ ಗುರುತುಗಳಿಂದ (ಕೂಡಿ) ಇರುವನು ? (ಅವನು)

1. ಗುಣಗಳೂ ಅವುಗಳ ಪರಿಣಾಮವಾಗಿರುವ ಶರೀರವೇ ಮುಂತಾದವೂ ಮಾಯಿಕ, ಬರಿಯ ಹುಸಿತೋರಿಕೆ.

ಯಾವ ಆಚಾರದವನು ? ಮತ್ತು ಈ ಮೂರುಗುಣಗಳನ್ನು ಹೇಗೆ ಮೀರಿರುವನು ?

(ಭಾಷ್ಯ)

೮೮೦. ಕೈಃ ಲಿಜ್ಞೈಃ ಚಿಹ್ಞೈಃ ತ್ರೀನ್ ಏತಾನ್ ವ್ಯಾಖ್ಯಾತಾನ್ ಗುಣಾನ್ ಅತೀತಃ ಅತಿಕ್ರಾಂತಃ ಭವತಿ ಪ್ರಭೋ | ಕಿಮಾಚಾರಃ ಕಃ ಅಸ್ಯ ಆಚಾರಃ ಇತಿ ಕಿಮಾಚಾರಃ | ಕಥಂ ಕೇನ ಚ ಪ್ರಕಾರೇಣ ಏತಾನ್ ತ್ರೀನ್ ಗುಣಾನ್ ಅತಿವರ್ತತೇ ಅತೀತ್ಯ ವರ್ತತೇ¹ ? ||೨೧||

(ಭಾಷ್ಯಾರ್ಥ)

ಪ್ರಭುವೆ, ಯಾವ ಲಿಂಗಗಳಿಂದ (ಯಾವ) ಚಿಹ್ನೆಗಳಿಂದ² ಈ (ಮೇಲೆ) ವಿವರಿಸಿರುವ ಮೂರು ಗುಣಗಳನ್ನು ದಾಟಿದವನು ಮೀರಿಹೋದವನು ಆಗುತ್ತಾನೆ ? (ಅವನು) ಕಿಮಾಚಾರನು, ಅವನ ಆಚಾರವು ಎಂಥದ್ದು ಎಂಬುದನ್ನು ಕಿಮಾಚಾರನು, (ಎಂದು ಕೇಳಿರುತ್ತದೆ). ಮತ್ತು ಹೇಗೆ, ಯಾವ ಪ್ರಕಾರದಿಂದ ಈ ಮೂರು ಗುಣಗಳನ್ನು ಮೀರಿರುತ್ತಾನೆ, ದಾಟಿರುತ್ತಾನೆ ?

(ಭಾಷ್ಯ)

೮೮೧. ಗುಣಾತೀತಸ್ಯ ಲಕ್ಷಣಂ ಗುಣಾತೀತತ್ವೋಪಾಯಂ ಚ ಅರ್ಜುನೇನ ಪೃಷ್ಠಃ ಅಸ್ಮಿನ್ ಶ್ಲೋಕೇ ಪ್ರಶ್ನದ್ವಯಾರ್ಥಂ ಪ್ರತಿವಚನಂ ಭಗವಾನ್ ಉವಾಚ | ಯತ್ ತಾವತ್ ಕೈರ್ಲಿಜ್ಞೈಃ ಯುಕ್ತೋ ಗುಣಾತೀತೋ ಭವತೀತಿ, ತತ್ ಶೃಣು³ -

(ಭಾಷ್ಯಾರ್ಥ)

ಈ (ಮೇಲಿನ) ಶ್ಲೋಕದಲ್ಲಿ ಗುಣಾತೀತನ ಲಕ್ಷಣವನ್ನೂ ಗುಣಾತೀತನಾಗುವದಕ್ಕೆ ಸಾಧನವನ್ನೂ ಅರ್ಜುನನು ಕೇಳಲಾಗಿ (ಈ) ಪ್ರಶ್ನೆಗಳೆರಡಕ್ಕೂ ಉತ್ತರವನ್ನು ಭಗವಂತನು ಹೇಳಿದನು. ಮೊದಲು ಯಾವ ಲಕ್ಷಣಗಳಿಂದ ಕೂಡಿದವನು ಗುಣಾತೀತನಾಗಿರುತ್ತಾನೆ ? - ಎಂದು ಕೇಳಿದೆಯಲ್ಲ, ಅದನ್ನು (ಹೇಳುತ್ತೇನೆ), ಕೇಳು :-

1. ನಿ|| ಗು|| ವಾ|| ಗಳಲ್ಲಿ ಈ ಎರಡು ಮಾತುಗಳಿಲ್ಲ.

2. ಇಲ್ಲಿ ಗುಣಾತೀತನ ಲಕ್ಷಣವನ್ನು ಹಿಂದೆ ಹೇಳಿದ ಸ್ಥಿತಪ್ರಜ್ಞನ ಲಕ್ಷಣದಂತೆಯೇ ಭಾವಿಸಬೇಕು ; ಇದು ಸಿದ್ಧನ ಲಕ್ಷಣವು, ಮುಮುಕ್ಷುವಿಗೆ ಸಾಧನವು.

3. 'ಭವತಿ ತತ್ ಶೃಣುಷ್ವ' ನಿ||

ಶ್ರೀ ಭಗವಾನ್ ಉವಾಚ -

ಪ್ರಕಾಶಂ ಚ ಪ್ರವೃತ್ತಿಂ ಚ ಮೋಹಮೇವ ಚ ಪಾಣ್ಡವ |

ನ ದ್ವೇಷ್ಠಿ ಸಂಪ್ರವೃತ್ತಾನಿ ನ ನಿವೃತ್ತಾನಿ ಕಾಙ್ಕ್ಷತಿ ||೨೨||

೨೨. ಶ್ರೀ ಭಗವಂತನಿಂತೆಂದನು :- ಪಾಂಡವನೆ, ಪ್ರಕಾಶವನ್ನೂ ಪ್ರವೃತ್ತಿಯನ್ನೂ ಮೋಹವನ್ನೂ ಬಂದವುಗಳನ್ನು ದ್ವೇಷಿಸುವದಿಲ್ಲ, ಹೋದವನ್ನು ಬಯಸುವದಿಲ್ಲ.

(ಭಾಷ್ಯ)

೮೮೨. ಪ್ರಕಾಶಂ ಚ ಸತ್ತ್ವ ಕಾರ್ಯಂ ಪ್ರವೃತ್ತಿಂ ಚ ರಜಃಕಾರ್ಯಂ ಮೋಹಮೇವ ಚ ತಮಃಕಾರ್ಯಂ ಇತ್ಯೇತಾನಿ ನ ದ್ವೇಷ್ಠಿ, ಸಂಪ್ರವೃತ್ತಾನಿ ಸಮ್ಯಗ್ವಿಷಯಭಾವೇನ ಉದ್ಭೂತಾನಿ | 'ಮಮ ತಾಮಸಃ ಪ್ರತ್ಯಯೋ ಜಾತಃ, ತೇನ ಅಹಂ ಮೂಢಃ | ತಥಾ ರಾಜಸೀ ಪ್ರವೃತ್ತಿಃ ಮಮ ಉತ್ಪನ್ನಾ ದುಃಖಾತ್ಮಿಕಾ, ತೇನ ಅಹಂ ರಜಸಾ ಪ್ರವರ್ತಿತಃ ಪ್ರಚಲಿತಃ ಸ್ವರೂಪಾತ್ | ಕಷ್ಟಂ ಮಮ ವರ್ತತೇ ಯೋಽಯಂ ಮತ್ಸ್ವರೂಪಾವಸ್ಥಾನಾತ್ ಭ್ರಂಶಃ¹ | ತಥಾ ಸಾತ್ತ್ವಿಕೋ ಗುಣಃ ಪ್ರಕಾಶಾತ್ಮಾ ಮಾಂ ವಿವೇಕಿತ್ವಮ್ ಆಪಾದಯನ್ ಸುಖೇ² ಚ ಸ್ಫುಲ್ಬಯನ್ ಬಧ್ನಾತಿ' ಇತಿ ತಾನಿ ದ್ವೇಷ್ಠಿ ಅಸಮ್ಯಗ್ಗರ್ಹಿತೇನ | ತತ್ ಏವಂ ಗುಣಾತೀತೋ ನ ದ್ವೇಷ್ಠಿ ಸಂಪ್ರವೃತ್ತಾನಿ | ಯಥಾ ಚ ಸಾತ್ತ್ವಿಕಾದಿಪುರುಷಃ ಸತ್ತ್ವಾದಿಕಾರ್ಯಾಣಿ ಆತ್ಮಾನಂ ಪ್ರತಿ ಪ್ರಕಾಶ್ಯ ನಿವೃತ್ತಾನಿ ಕಾಙ್ಕ್ಷತಿ, ನ ತಥಾ ಗುಣಾತೀತಃ ನಿವೃತ್ತಾನಿ ಕಾಙ್ಕ್ಷತಿ, ಇತ್ಯರ್ಥಃ | ಏತತ್ ನ ಪರಪ್ರತ್ಯಕ್ಷಂ³ ಲಿಙ್ಗಮ್, ಕಿಂ ತರ್ಹಿ ಸ್ವಾತ್ಮಪ್ರತ್ಯಕ್ಷತ್ವಾತ್ ಆತ್ಮವಿಷಯಮೇವ⁴ ಏತತ್ ಲಕ್ಷಣಮ್ | ನ ಹಿ ಸ್ವಾತ್ಮವಿಷಯಂ ದ್ವೇಷಮ್ ಆಕಾಙ್ಕ್ಷು ವಾ ಪರಃ ಪಶ್ಯತಿ ||೨೨||

(ಭಾಷ್ಯಾರ್ಥ)

ಸತ್ತ್ವದ ಕಾರ್ಯವಾದ ಪ್ರಕಾಶವನ್ನೂ ರಜಸಿನ ಕಾರ್ಯವಾದ ಪ್ರವೃತ್ತಿಯನ್ನೂ ತಮಸಿನ ಕಾರ್ಯವಾದ ಮೋಹವನ್ನೂ - (ಪ್ರಕಾಶ, ಪ್ರವೃತ್ತಿ, ಮೋಹ) ಎಂಬವುಗಳು ಬಂದವುಗಳನ್ನು, (ಸಂಪ್ರವೃತ್ತಾನಿ ಎಂಬ ಮೂಲಕ್ಕೆ) ಚೆನ್ನಾಗಿ ವಿಷಯ

1. 'ಸ್ವರೂಪಾವಸ್ಥಾಭ್ರಂಶಃ' ಮ|| ಮೈ||
2. 'ಸುಖೇನ' ಮ|| ಮೈ||
3. 'ಪರಪ್ರತ್ಯಕ್ಷಲಿಙ್ಗಮ್' ನಿ|| ವಾ||
4. 'ಆತ್ಮಾರ್ಥಮೇವ' ಮ|| ಮೈ|| ಗು||

ವಾಗಿ ತೋರಿಕೊಂಡವುಗಳನ್ನು ದ್ವೇಷಿಸುವದಿಲ್ಲ. 'ನನಗೆ ತಾಮಸಪ್ರತ್ಯಯ ವುಂಟಾಗಿದೆ, ಆದ್ದರಿಂದ ನಾನು ಮೂಢನಾಗಿರುವೆನು' ; ಇದರಂತೆ 'ನನಗೆ ರಜಸ್ಸಿನ ದುಃಖಾತ್ಮಕವಾದ ಪ್ರವೃತ್ತಿಯು ಉಂಟಾಗಿದೆ, ಆ ರಜಸ್ಸಿನಿಂದ ಪ್ರೇರಿತನಾಗಿ ಸ್ವರೂಪದಿಂದ ಚಲಿಸಿರುತ್ತೇನೆ, ನನ್ನ ಸ್ವರೂಪದಿಂದ ಜಾರಿರುವೆನಲ್ಲ, ಇದು ನನಗೆ ಕಷ್ಟವಾಗಿರುತ್ತದೆ'; ಹಾಗೂ 'ಪ್ರಕಾಶರೂಪವಾದ ಸಾತ್ವಿಕ ಗುಣವು ನನಗೆ ವಿವೇಕವನ್ನುಂಟುಮಾಡುತ್ತಲೂ ಸುಖದಲ್ಲಿ ಸಂಗವನ್ನುಂಟು ಮಾಡುತ್ತಲೂ ಕಟ್ಟಿ ಹಾಕುತ್ತಿದೆ' - ಎಂದು (ಸಾಮಾನ್ಯಮನುಷ್ಯನು) ಸರಿಯಾದ ಜ್ಞಾನವಿಲ್ಲದಿರುವದ ರಿಂದ ಆ (ಗುಣ)ಗಳನ್ನು ದ್ವೇಷಿಸುತ್ತಾನೆ¹ ; (ಆದರೆ) ಆ ರೀತಿಯಲ್ಲಿ ಗುಣಾತೀತನು ಬಂದ (ಗುಣ)ಗಳನ್ನು ದ್ವೇಷಿಸುವದಿಲ್ಲ. ಮತ್ತು ಹೇಗೆ ಸಾತ್ವಿಕನು ಮುಂತಾದ ಪುರುಷನು ಸತ್ತ್ವವೇ ಮುಂತಾದವುಗಳ ಕಾರ್ಯಗಳು ತನಗೆ ತೋರಿಕೊಂಡವು ಹಿಂತಿರುಗಿದರೆ (ಆ ಗುಣಗಳು ಬೇಕೆಂದು) ಬಯಸುತ್ತಾನೋ, ಹಾಗೆ ಗುಣಾತೀತನು (ಹಿಂತಿರುಗಿ)ಹೋದ ಗುಣಗಳನ್ನು ಬಯಸುವದಿಲ್ಲ - ಎಂದರ್ಥ.

ಇದು ಮತ್ತೊಬ್ಬರಿಗೆ ಕಾಣುವ ಚಿಹ್ನೆಯಲ್ಲ, ಮತ್ತೇನೆಂದರೆ ತನಗೆ (ಮಾತ್ರ) ನೇರಾಗಿ ತಿಳಿದುಬರುವದರಿಂದ ಈ ಲಕ್ಷಣವು ತನಗೋಸ್ಕರವಾಗಿಯೇ ಹೇಳಿದ ಲಕ್ಷಣವು. ಏಕೆಂದರೆ ತನಗೆ ಉಂಟಾಗುವ ದ್ವೇಷವನ್ನಾಗಲಿ ಬಯಕೆಯನ್ನಾಗಲಿ ಮತ್ತೊಬ್ಬರು ಕಾಣುವ(ಹಾಗಿ)ಲ್ಲ.

(ಭಾಷ್ಯ)

೮೮೩. ಅಥ ಇದಾನೀಂ 'ಗುಣಾತೀತಃ ಕಿಮಾಚಾರಃ?' ಇತಿ ಪ್ರಶ್ನಸ್ಯ ಪ್ರತಿವಚನಮ್ ಆಹ -

(ಭಾಷ್ಯಾರ್ಥ)

ಇನ್ನು ಈಗ 'ಗುಣಾತೀತನ ಆಚಾರವು ಎಂಥದ್ದು ?' ಎಂಬ ಪ್ರಶ್ನೆಗೆ ಉತ್ತರವನ್ನು ಹೇಳುತ್ತಾನೆ :-

ಉದಾಸೀನವದಾಸೀನೋ ಗುಣೈರ್ಯೋ ನ ವಿಚಾಲ್ಯತೇ |

ಗುಣಾ ವರ್ತಂತ ಇತ್ಯೇವ ಯೋಽವತಿಷ್ಠತಿ ನೇಜ್ಜತೇ

||೨೩||

೨೩. ಉದಾಸೀನನಂತೆ ಕುಳಿತಿರುವವನಾಗಿ ಯಾವನು ಗುಣಗಳಿಂದ

1. ಅಂತಃಕರಣಧರ್ಮವನ್ನು ಅವಿವೇಕಿಯು ತನ್ನಲ್ಲಿಯೇ ಆರೋಪಿಸಿಕೊಳ್ಳುತ್ತಾನೆ ; ಮಾಂ. ಕಾ. ಭಾ. ೨-೩೮ (ಭಾ. ಭಾ. ೧೨೬).

2. 'ಸ್ಥಿತಃ' ಮ|| ಮೈ||

ಚಲಿತನಾಗದೆ ಇರುವನೋ 'ಗುಣಗಳು ವರ್ತಿಸುತ್ತವೆ,' ಎಂದೇ ನಿಲುಗಡೆ ಹೊಂದಿರುತ್ತಾನೋ ಅಲುಗಾಡದೆ ಇರುತ್ತಾನೋ ;

(ಭಾಷ್ಯ)

೮೮೪. ಉದಾಸೀನವತ್ ಯಥಾ ಉದಾಸೀನಃ ನ ಕಸ್ಯಚಿತ್ ಪಕ್ಷಂ ಭಜತೇ ತಥಾ ಅಯಂ ಗುಣಾತೀತತ್ಪೋಪಾಯಮಾರ್ಗೇ ಅವಸ್ಥಿತಃ ಆಸೀನಃ ಆತ್ಮವಿತ್ ಗುಣೈಃ ಯಃ ಸಂನ್ಯಾಸೀ ನ ವಿಚಾಲ್ಯತೇ ವಿವೇಕದರ್ಶನಾವಸ್ಥಾತಃ | ತದೇತತ್ ಸ್ಫುಟೀಕರೋತಿ - ಗುಣಾಃ ಕಾರ್ಯಕರಣವಿಷಯಾಕಾರಪರಿಣತಾಃ ಅನ್ಯೋನ್ಯಸ್ಮಿನ್ ವರ್ತನ್ತೇ ಇತಿ ಯಃ ಅವತಿಷ್ಠತಿ | ಛನ್ನೋದ್ಭಜ್ಞಭಯಾತ್ ಪರಸ್ತೈಪದಪ್ರಯೋಗಃ | ಯಃ ಅನುತಿಷ್ಠತಿ ಇತಿ ವಾ ಪಾಠಾನ್ತರಮ್, ನ ಇಜ್ಞತೇ ನ ಚಲತಿ ಸ್ವರೂಪಾವಸ್ಥ ಏವ ಭವತಿ ಇತ್ಯರ್ಥಃ ||೨೩||

(ಭಾಷ್ಯಾರ್ಥ)

ಉದಾಸೀನನಂತೆ - ಹೇಗೆ ಉದಾಸೀನನಾದವನು ಯಾವನೊಬ್ಬನ ಪಕ್ಷವನ್ನೂ ಸೇರದೆ ಇರುವನೋ ಹಾಗೆ. ಗುಣಾತೀತನಾಗುವ ಸಾಧನದ ಮಾರ್ಗದಲ್ಲಿರುವ ಇವನು ಕುಳಿತಿರುವವನು, ಆತ್ಮಜ್ಞಾನಿಯಾದ ಯಾವ ಸಂನ್ಯಾಸಿಯು ವಿವೇಕದರ್ಶನದ ಅವಸ್ಥೆಯನ್ನು ಬಿಟ್ಟು ಗುಣಗಳಿಂದ ಅಲುಗಾಡಿಸಲ್ಪಡದೆ ಇರುವನೋ (ಎಂದರ್ಥ). ಇದನ್ನೇ ಸ್ಫುಟಿಗೊಳಿಸುತ್ತಾನೆ : ಕಾರ್ಯ, ಕರಣಗಳು, ವಿಷಯಗಳು - (ಇವುಗಳ) ರೂಪವಾಗಿ ಪರಿಣಮಿಸಿರುವ ಗುಣಗಳು ಒಂದರಲ್ಲೊಂದು ವ್ಯಾಪಾರಮಾಡುತ್ತಿರುತ್ತವೆ' - ಎಂದು ಯಾವನು ನಿಲುಗಡೆ ಹೊಂದಿರುತ್ತಾನೋ '(ಅವತಿಷ್ಠತೇ' ಎಂದು ಆತ್ಮನೇಪದವಿರಬೇಕಾದರೂ) ಛಂದೋಭಂಗ(ವಾದೀತೆಂಬ) ಅಂಜಿಕೆಯಿಂದ ('ಅವತಿಷ್ಠತಿ' ಎಂದು) ಪರಸ್ತೈಪದವನ್ನೇ ಪ್ರಯೋಗಿಸಿರುತ್ತದೆ. ಅಥವಾ 'ಯೋಽನುತಿಷ್ಠತಿ' (ಯಾವನು ಹೀಗೆಂದು ತಿಳಿದು ಅನುಷ್ಠಾನಮಾಡುತ್ತಿರುವನೋ)² ಎಂದು ಪಾಠ(ವನ್ನು ಕಲ್ಪಿಸಬೇಕು. ಆ ಪಾಠದಲ್ಲಿ ಪರಸ್ತೈಪದವೇ ಸರಿ. ಯಾವನು) ಅಲುಗಾಡದೆ ಇರುತ್ತಾನೋ ಚಲಿಸದೆ ಇರುತ್ತಾನೋ (ತನ್ನ) ಸ್ವರೂಪದಲ್ಲಿಯೇ ಇದ್ದುಕೊಂಡಿರುವನೋ ಎಂದರ್ಥ.

1. ೩-೨೮ (ಭಾ. ಭಾ. ೨೦೦)ರ ಭಾಷ್ಯವನ್ನು ನೋಡಿ.

2. ತ್ರಿಗುಣಾತೀತನಿಗೂ ಯಾವದಾದರೊಂದು ಮಾಡಬೇಕಾದ ಕರ್ಮವಿದೆ ಎಂದು ಅಭಿಪ್ರಾಯವಲ್ಲ ; ಸ್ವಭಾವದಿಂದ ನಿವೃತ್ತಿಮಾರ್ಗದಲ್ಲಿದ್ದುಕೊಂಡಿರುವದೇ ಅವನ ಅನುಷ್ಠಾನವು. ಇದನ್ನೇ ಉದಾಸೀನನಾಗಿರುವದು ಎಂದಿದೆ.

ಸಮದುಃಖಸುಖಃ ಸ್ವಸ್ಥಃ ಸಮಲೋಷ್ವಾಶ್ಮಕಾಞ್ಚನಃ |

ತುಲ್ಯಪ್ರಿಯಾಪ್ರಿಯೋ ಧೀರಸ್ತುಲ್ಯನಿನ್ದಾತ್ಮಸಂಸ್ತುತಿಃ ||೨೪||

೨೪. (ಯಾವನು) ಸಮದುಃಖಸುಖನಾಗಿ ಸ್ವಸ್ಥನಾಗಿ ಸಮಲೋಷ್ವಾಶ್ಮಕಾಂಚನನಾಗಿರುವನೋ ತುಲ್ಯಪ್ರಿಯಾಪ್ರಿಯನಾಗಿ ಧೀರನಾಗಿ ತುಲ್ಯನಿಂದಾತ್ಮಸಂಸ್ತುತಿಯಾಗಿರುವನೋ ;

(ಭಾಷ್ಯ)

೮೫೩. ಕಿಂಚ ಸಮದುಃಖಸುಖಃ ಸಮೇ ದುಃಖಸುಖೇ ಯಸ್ಯ ಸಃ ಸಮದುಃಖಸುಖಃ | ಸ್ವಸ್ಥಃ ಸ್ವೇ ಆತ್ಮನಿ ಸ್ಥಿತಃ ಪ್ರಸನ್ನಃ | ಸಮಲೋಷ್ವಾಶ್ಮಕಾಞ್ಚನಃ | ಲೋಷ್ವಂ ಚ ಅಶ್ಮಾ ಚ ಕಾಞ್ಚನಂ ಚ ಸಮಾನಿ ಯಸ್ಯ ಸಃ ಸಮಲೋಷ್ವಾಶ್ಮಕಾಞ್ಚನಃ¹ | ತುಲ್ಯಪ್ರಿಯಾಪ್ರಿಯಃ ಪ್ರಿಯಂ ಚ ಅಪ್ರಿಯಂ ಚ ಪ್ರಿಯಾಪ್ರಿಯೇ ತುಲ್ಯೇ ಸಮೇ ಯಸ್ಯ ಸೋಽಯಂ ತುಲ್ಯಪ್ರಿಯಾಪ್ರಿಯಃ | ಧೀರಃ ಧೀಮಾನ್ | ತುಲ್ಯನಿನ್ದಾತ್ಮಸಂಸ್ತುತಿಃ ನಿನ್ದಾ ಚ ಆತ್ಮಸಂಸ್ತುತಿಶ್ಚ ನಿನ್ದಾತ್ಮಸಂಸ್ತುತೀ, ತುಲ್ಯೇ ನಿನ್ದಾತ್ಮಸಂಸ್ತುತೀ ಯಸ್ಯ ಯತೇಃ ಸಃ ತುಲ್ಯನಿನ್ದಾತ್ಮಸಂಸ್ತುತಿಃ ||೨೪||

(ಭಾಷ್ಯಾರ್ಥ)

ಮತ್ತು (ಯಾವನು) ಸಮದುಃಖಸುಖನಾಗಿ ದುಃಖವೂ ಸುಖವೂ ಯಾವನಿಗೆ ಒಂದೇ ಆಗಿರುವವೋ² ಅವನು ಸಮದುಃಖಸುಖನು. ಸ್ವಸ್ಥನು, ತನ್ನಲ್ಲಿ ಎಂದರೆ ಆತ್ಮನಲ್ಲಿ ನಿಲುಗಡೆಯನ್ನು ಹೊಂದಿ ಪ್ರಸನ್ನನಾಗಿರುವವನು. ಸಮಲೋಷ್ವಾಶ್ಮಕಾಂಚನನು. ಹೆಂಟೆಯೂ ಕಲ್ಲೂ ಚಿನ್ನವೂ ಯಾವನಿಗೆ ಒಂದೇ ಆಗಿರುವವೋ ಅವನು ಸಮಲೋಷ್ವಾಶ್ಮಕಾಂಚನನು. ತುಲ್ಯಪ್ರಿಯಾಪ್ರಿಯನು : ಯಾವನಿಗೆ ಬೇಕಾದದ್ದೂ ಬೇಡವಾದದ್ದೂ (ಎಂಬ) ಪ್ರಿಯಾಪ್ರಿಯಗಳು ತುಲ್ಯವಾಗಿ ಒಂದೇ ಆಗಿರುವವೋ ಅಂಥವನು ತುಲ್ಯಪ್ರಿಯಾಪ್ರಿಯನು. ಧೀರನು, ಬುದ್ಧಿವಂತನು. ತುಲ್ಯನಿಂದಾತ್ಮಸಂಸ್ತುತಿಯು : (ತನ್ನನ್ನು) ನಿಂದಿಸುವದೂ (ತನ್ನನ್ನು) ಹೊಗಳುವದೂ ನಿಂದಾತ್ಮಸಂಸ್ತುತಿಗಳು ; ನಿಂದಾತ್ಮಸಂಸ್ತುತಿಗಳು ಯಾವ ಯತಿಗೆ ಸಮಾನವಾಗಿರುವವೋ ಆತನು ತುಲ್ಯನಿಂದಾತ್ಮಸಂಸ್ತುತಿಯು ;

1. 'ಸಮಾನಿ ಲೋಷ್ವಾಶ್ಮಕಾಞ್ಚನಾನಿ ಯಸ್ಯ ಸಃ ಸಮಲೋಷ್ವಾಶ್ಮಕಾಞ್ಚನಃ' ಮೈ||

2. ಎರಡೂ ಒಂದೇ ವಿಧವಾಗಿ ಅವನ ಮನಸ್ಸಿನ ಮೇಲೆ ಪರಿಣಾಮವನ್ನು ಮಾಡುವವು ; ದುಃಖದಿಂದಲಾಗಲಿ ಸುಖದಿಂದಲಾಗಲಿ ಮನಸ್ಸು ಏರುಪೇರುಗಳನ್ನು ಹೊಂದುವದಿಲ್ಲ - ಎಂದಭಿಪ್ರಾಯ.

ಮಾನಾಪಮಾನಯೋಸ್ತುಲ್ಯಸ್ತುಲ್ಯೋ ಮಿತ್ರಾರಿಪಕ್ಷಯೋಃ |

ಸರ್ವಾರಮ್ಭಪರಿತ್ಯಾಗೀ ಗುಣಾತೀತಃ ಸ ಉಚ್ಯತೇ

||೨೫||

೨೫. ಮಾನಾಪಮಾನಗಳಲ್ಲಿ ತುಲ್ಯನಾಗಿ ಮಿತ್ರಾರಿಪಕ್ಷಗಳಲ್ಲಿ ತುಲ್ಯನಾಗಿ, ಸರ್ವಾರಂಭ ಪರಿತ್ಯಾಗಿಯಾಗಿ (ಇರು)ವವನು (ಯಾರೋ) ಅವನು ಗುಣಾತೀತನೆನಿಸುವನು.

(ಭಾಷ್ಯ)

೮೮೬. ಮಾನಾಪಮಾನಯೋಃ ತುಲ್ಯಃ ಸಮಃ ನಿರ್ವಿಕಾರಃ | ತುಲ್ಯಃ ಮಿತ್ರಾರಿಪಕ್ಷಯೋಃ | ಯದ್ಯಪಿ ಅಸ್ಯ ಉದಾಸೀನಸ್ಯ ಪರೇಷು ಮಿತ್ರಾರಿಪ್ರತಿಭಾಸೋ ನಾಸ್ತಿ, ತಥಾಪಿ ಪರೇಷಾಂ 'ವಯಮ್ ಅಸ್ಯ ಮಿತ್ರಾಣಿ, ವಯಮ್ ಅಸ್ಯ ಅರಯಃ' ಇತಿ ಪ್ರತಿಭಾಸಃ ಸಂಭವತಿ ಇತಿ ತದಭಿಪ್ರಾಯೇಣ 'ತುಲ್ಯೋಮಿತ್ರಾರಿಪಕ್ಷಯೋಃ' ಇತ್ಯಾಹ¹ | ಸರ್ವಾರಮ್ಭಪರಿತ್ಯಾಗೀ ದೃಷ್ಟ್ಯಾದೃಷ್ಟ್ಯಾರ್ಥಾನಿ ಕರ್ಮಾಣಿ ಆರಭ್ಯಂತೇ ಇತಿ ಆರಮ್ಭಾಃ | ಸರ್ವಾನ್ ಆರಮ್ಭಾನ್ ಪರಿತ್ಯಕ್ತುಂ ಶೀಲಮ್ ಅಸ್ಯ ಇತಿ ಸರ್ವಾರಮ್ಭಪರಿತ್ಯಾಗೀ | ದೇಹಧಾರಣಮಾತ್ರನಿಮಿತ್ತವ್ಯತಿರೇಕೇಣ ಸರ್ವಕರ್ಮ ಪರಿತ್ಯಾಗೀ ಇತ್ಯರ್ಥಃ | ಗುಣಾತೀತಃ ಸ ಉಚ್ಯತೇ ||೨೫||

(ಭಾಷ್ಯಾರ್ಥ)

(ಯಾವನು) ಮಾನ, ಅಪಮಾನ - (ಇವು)ಗಳಲ್ಲಿ ತುಲ್ಯನೋ, ಸಮನಾಗಿ (ಯಾವ) ವಿಕಾರವೂ ಇಲ್ಲದೆ (ಇರುವ)ನೋ, ಮಿತ್ರಾರಿಪಕ್ಷಗಳಲ್ಲಿ ತುಲ್ಯನಾಗಿರುವನೋ : ಉದಾಸೀನನಾಗಿರುವ ಈತನಿಗೆ ಮತ್ತೊಬ್ಬರಲ್ಲಿ ಮಿತ್ರರು, ಶತ್ರುಗಳು - (ಎಂಬ ಭಾವನೆಗಳು) ತೋರುವದೇನೋ ಇಲ್ಲ ; ಆದರೂ ಮಿಕ್ಕವರಿಗೆ "ನಾವು ಇವನಿಗೆ ಮಿತ್ರರು, ನಾವು ಇವನಿಗೆ ಶತ್ರುಗಳು" ಎಂದು ತೋರಬಹುದಾಗಿದೆ ; ಆದ್ದರಿಂದ ಅವರ ಅಭಿಪ್ರಾಯದಿಂದ "ಮಿತ್ರಾರಿಪಕ್ಷಗಳಲ್ಲಿ ತುಲ್ಯನಾಗಿ" ಎಂದು (ಭಗವಂತನು) ಹೇಳಿರುತ್ತಾನೆ. (ಯಾವನು) ಸರ್ವಾರಂಭಪರಿತ್ಯಾಗಿಯೋ :

1. 'ಮಿತ್ರಾದೀತಿ ಭಾಸಃ ನಾಸ್ತಿ.....ವಯಮಸ್ಯ ಅರಾತಯಃ ಇತಿ ಪ್ರತಿಭಾಸಃ ಸಂಭವತಿ' ಎಂದು ಮ|| ಪಾಠವು. ಅಲ್ಲಿ ಈ ಪಾಠವೇ ಅಚ್ಚಿನ ತಪ್ಪಿನಿಂದ ಬೇರೆಯಾಗಿದೆ ಎಂದು ತೋರುತ್ತದೆ. "ಯದ್ಯಪಿ ಉದಾಸೀನಾ ಭವಂತಿ ಕೇಚಿತ್ ಸ್ವಾಭಿಪ್ರಾಯೇಣ ತಥಾಪಿ ಪರಾಭಿಪ್ರಾಯೇಣ ಮಿತ್ರಾರಿಪಕ್ಷಯೋರಿವ ಭವಂತಿ" ಎಂಬ ಅ|| ನಿ|| ವಾ|| ಎಂಬ ಪಾಠಕ್ಕಿಂತ ಇದೇ ಮೇಲು.

ಕಂಡಿರುವ (ಈ ಲೋಕದ), ಕಾಣದ (ಪರಲೋಕದ) ಫಲಕ್ಕಾಗಿ (ಮಾಡುವ) ಕರ್ಮಗಳನ್ನು (ಅಧಿಕಾರಿಗಳು) ಮಾಡುತ್ತಾರೆ, ಆದ್ದರಿಂದ (ಅವು) ಆರಂಭಗಳು (ಎನಿಸುತ್ತವೆ) ; (ಅಂಥ) ಎಲ್ಲಾ ಆರಂಭಗಳನ್ನೂ ಬಿಡುವ ಸ್ವಭಾವವುಳ್ಳವನಾದ್ದರಿಂದ (ಇವನು) ಸರ್ವಾರಂಭಪರಿತ್ಯಾಗಿಯು. (ಯಾವನು ಹೀಗೆ ಸರ್ವಾರಂಭ ಪರಿತ್ಯಾಗಿಯೋ) ದೇಹವನ್ನು ಧರಿಸಿರುವಮಟ್ಟಿಗೆ ನಿಮಿತ್ತವಾಗಿರುವ(ವುಗಳನ್ನು) ಬಿಟ್ಟು (ಮಿಕ್ಕ) ಎಲ್ಲಾ ಕರ್ಮಗಳನ್ನೂ ಪರಿತ್ಯಾಗಮಾಡುವವನಾದವನೋ¹ ಎಂದರ್ಥ. ಅಂಥವನು ಗುಣಾತೀತನೆನಿಸುವನು.

ಗುಣಗಳನ್ನು ಮೀರುವದಕ್ಕೆ ಮುಖ್ಯ ಉಪಾಯ

(ಭಾಷ್ಯ)

೮೮೭. 'ಉದಾಸೀನವತ್' (೧೪-೨೩) ಇತ್ಯಾದಿ 'ಗುಣಾತೀತಃ ಸ ಉಚ್ಯತೇ' (೧೪-೨೫) ಇತ್ಯೇತದನ್ತಮ್ ಉಕ್ತಂ ಯಾವತ್ ಯತ್ಸಾಧ್ಯಂ ತಾವತ್ ಸಂನ್ಯಾಸಿನಃ² ಅನುಷ್ಠೇಯಂ ಗುಣಾತೀತತ್ಪ್ರಸಾಧನಂ ಮುಮುಕ್ಷೋಃ | ಸ್ಥಿರೀಭೂತಂ ತು ಸ್ವಸಂವೇದ್ಯಂ ಸತ್ ಗುಣಾತೀತಸ್ಯ ಯತೇಃ ಲಕ್ಷಣಂ ಭವತಿ ಇತಿ³ | ಅಧುನಾ 'ಕಥಂ ಚ ತ್ರೀನ್ ಗುಣಾನ್ ಅತಿವರ್ತತೇ' (೧೪-೨೧) ಇತಿ ಪ್ರಶ್ನಸ್ಯ ಪ್ರತಿವಚನಮ್ ಆಹ -

(ಭಾಷ್ಯಾರ್ಥ)

'ಉದಾಸೀನವತ್' (೧೪-೨೩) ಎಂದುಮುಂತಾಗಿ 'ಗುಣಾತೀತಃ ಸ ಉಚ್ಯತೇ' (೧೪-೨೫) ಎಂಬೀವರೆಗೆ ಹೇಳಿದ ಗುಣಾತೀತತ್ಪ್ರಸಾಧನವನ್ನು ಎಷ್ಟರಮಟ್ಟಿಗೆ ಯತ್ನದಿಂದ ಸಾಧಿಸಿಕೊಳ್ಳಬಹುದೋ ಅಷ್ಟರಮಟ್ಟಿಗೆ ಮುಮುಕ್ಷುವಾದ ಸಂನ್ಯಾಸಿಯು (ಅದನ್ನು) ಮಾಡತಕ್ಕದ್ದು. (ಅದು) ಸ್ಥಿರವಾದರೋ, ತನಗೇ ಅನುಭವಕ್ಕೆ ಬರುವದಾಗಿ ಗುಣಾತೀತನಾದ ಯತಿಯ ಲಕ್ಷಣವಾಗುತ್ತದೆ⁴ ಎಂಬ (ಅಭಿಪ್ರಾಯದಿಂದ ಇದನ್ನು ಹೇಳಿರುತ್ತದೆ).

ಈಗ "(ಈ) ಮೂರು ಗುಣಗಳನ್ನು ಹೇಗೆ ಮೀರುವನು?" ಎಂಬ ಪ್ರಶ್ನೆಗೆ ಉತ್ತರವನ್ನು ಹೇಳುತ್ತಾನೆ :-

1. ೪-೨೧ನೆಯ ಶ್ಲೋಕದ ಭಾಷ್ಯವನ್ನು ನೋಡಿ. ದೇಹವನ್ನು ಧರಿಸಿರುವಮಟ್ಟಿಗೆ ಕರ್ಮಗಳನ್ನು ಮಾಡುತ್ತಾನೆಂಬುದೂ ಅಷ್ಟರ ದೃಷ್ಟಿಯಿಂದ.

2. 'ಸಂನ್ಯಾಸಿನಾ' ನಿ|| ಗು||

3. ಮ|| ಮೈ|| ಗಳಲ್ಲಿಲ್ಲ.

4. ೨-೫೫ನೆಯ ಶ್ಲೋಕದ ಭಾಷ್ಯದ ಅವತರಣಿಕೆಯನ್ನು ನೋಡಿರಿ.

ಮಾಂ ಚ ಯೋಽವ್ಯಭಿಚಾರೇಣ ಭಕ್ತಿಯೋಗೇನ ಸೇವತೇ |

ಸ ಗುಣಾನ್ ಸಮತೀತ್ಯತಾನ್ ಬ್ರಹ್ಮಭೂಯಾಯ ಕಲ್ಪತೇ ||೨೬||

೨೬. ಮತ್ತು ಯಾವನು ನನ್ನನ್ನು ಅವ್ಯಭಿಚರಿತವಾದ ಭಕ್ತಿಯೋಗದಿಂದ ಸೇವಿಸುತ್ತಾನೋ ಅವನು ಈ ಗುಣಗಳನ್ನು ಸಂಪೂರ್ಣವಾಗಿ ದಾಟಿ ಬ್ರಹ್ಮಭೂಯಕ್ಕೆ ಸಮರ್ಥನಾಗುತ್ತಾನೆ.

(ಭಾಷ್ಯ)

೮೮೮. ಮಾಂ¹ ಚ ಈಶ್ವರಂ ನಾರಾಯಣಂ ಸರ್ವಭೂತಹೃದಯಾಶ್ರಿತಂ² ಯೋ ಯತಿಃ ಕರ್ಮೀ ವಾ | ಅವ್ಯಭಿಚಾರೇಣ ನ ಕದಾಚಿತ್ ಯೋ ವ್ಯಭಿಚರತಿ | ಭಕ್ತಿಯೋಗೇನ ಭಜನಂ ಭಕ್ತಿಃ ಸೈವ ಯೋಗಃ ತೇನ ಭಕ್ತಿಯೋಗೇನ ಸೇವತೇ³ | ಸಃ ಗುಣಾನ್ ಸಮತೀತ್ಯ ಏತಾನ್ ಯಥೋಕ್ತಾನ್ | ಬ್ರಹ್ಮಭೂಯಾಯ | ಭವನಂ ಭೂಯಃ | ಬ್ರಹ್ಮಭೂಯಾಯ ಬ್ರಹ್ಮಭವನಾಯ ಮೋಕ್ಷಾಯ ಕಲ್ಪತೇ ಸಮರ್ಥೋ ಭವತಿ ಇತ್ಯರ್ಥಃ ||೨೬||

(ಭಾಷ್ಯಾರ್ಥ)

ಮತ್ತು⁴ ನನ್ನನ್ನು ಸರ್ವಪ್ರಾಣಿಗಳ ಹೃದಯವನ್ನೂ ಆಶ್ರಯಿಸಿಕೊಂಡಿರುವ ನಾರಾಯಣನೆಂಬ ಈಶ್ವರನನ್ನು ಯಾವ ಯತಿಯು ಅಥವಾ ಕರ್ಮಿಯು, ಅವ್ಯಭಿಚರಿತವಾದ, ಯಾವದು ಎಂದಿಗೂ (ನನ್ನನ್ನು) ಬಿಟ್ಟುಹೋಗುವದಿಲ್ಲವೋ (ಅಂಥ) ಭಕ್ತಿಯೋಗದಿಂದ - ಭಕ್ತಿಯೆಂದರೆ ಭಜಿಸುವದು ; ಭಕ್ತಿಯೇ ಯೋಗವು, ಆ ಭಕ್ತಿಯೋಗದಿಂದ - (ಯಾವನು) ಸೇವಿಸುತ್ತಿರುವನೋ,⁵ ಅವನು ಈ ಮೇಲೆ

1. ಈ ವಾಕ್ಯದ ಹಿಂದೆ “ಅಯಮ್ ಅನ್ಯಃ ಗುಣಾತೀತತ್ವಾಭ್ಯುಪಾಯಃ ವಿಶಿಷ್ಟತರಃ ಪೂರ್ವಸ್ಮಾತ್ ಉಚ್ಯತೇ” ಎಂದು ಹೆಚ್ಚಾಗಿ ಮ|| ಪಾಠ.

2. ‘ಹೃದಯಾಶ್ರಯಮ್’ ಮ||

3. ‘ತೇನ ವಿವೇಕವಿಜ್ಞಾನಾತ್ಮಕೇನ ಭಕ್ತಿಯೋಗೇನ | ಸ ಹಿ ಭಕ್ತಿಯೋಗಃ ಭಗವದನುಗ್ರಹಪ್ರಸಾದಜೋ ಭವತಿ’ ಎಂದು ಮ|| ಮೈ||

4. ‘ಹಿಂದಿನ (ಉಪಾಯಕ್ಕಿಂತಲೂ) ಹೆಚ್ಚಿನದಾದ ಈ ಮತ್ತೊಂದು ಗುಣಾತೀತತ್ವ ಸಾಧನವನ್ನು ಹೇಳುತ್ತೇನೆ (ಕೇಳು)’ ಎಂದು ಮ|| ದ ಅಧಿಕಪಾಠಕ್ಕೆ ಅರ್ಥವನ್ನು ಇಲ್ಲಿ ಸೇರಿಸಿಕೊಳ್ಳಬೇಕು.

5. ‘ಆ ಭಜನವೆಂಬ ಯೋಗದಿಂದ, ವಿವೇಕವಿಜ್ಞಾನಸ್ವರೂಪವಾದ ಭಕ್ತಿಯೋಗದಿಂದ (ಎಂದರ್ಥ). ಆ ಭಕ್ತಿಯೋಗವೇ ಅಲ್ಲವೆ, ಭಗವಂತನ ಅನುಗ್ರಹರೂಪವಾದ ಪ್ರಸಾದದಿಂದ ಹುಟ್ಟುತ್ತದ್ದಾಗಿರುವದು?’ ಎಂದು ಮ|| ಮೈ|| ಗಳಲ್ಲಿರುವ ಅಧಿಕಪಾಠಕ್ಕೆ ಅರ್ಥ.

ಹೇಳಿರುವ ಗುಣಗಳನ್ನು ಸಂಪೂರ್ಣವಾಗಿ ದಾಟಿ ಬ್ರಹ್ಮಭೂಯಕ್ಕೆ - ಭೂಯವೆಂದರೆ ಆಗುವದು ; ಬ್ರಹ್ಮಭೂಯಕ್ಕೆ ಎಂದರೆ ಬ್ರಹ್ಮವಾಗುವದಕ್ಕೆ,¹ ಮೋಕ್ಷ(ವನ್ನು ಪಡೆಯುವದಕ್ಕೆ) (ಕಲ್ಪತೇ) ಸಮರ್ಥನಾಗುವನು ಎಂದರ್ಥ.

(ಭಾಷ್ಯ)

೮೮೯. ಕುತ ಏತತ್ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಇದು ಏತರಿಂದ ? ಎಂದರೆ ಹೇಳುತ್ತಾನೆ :-

ಬ್ರಹ್ಮಣೋ ಹಿ ಪ್ರತಿಷ್ಠಾಹಮಮೃತಸ್ಯಾವ್ಯಯಸ್ಯ ಚ |

ಶಾಶ್ವತಸ್ಯ ಚ ಧರ್ಮಸ್ಯ ಸುಖಿಸ್ವೈಕಾಂತಿಕಸ್ಯ ಚ

||೨೭||

೨೭. ಏಕೆಂದರೆ ಅಮೃತವೂ ಅವ್ಯಯವೂ (ಆಗಿರುವ) ಬ್ರಹ್ಮಕ್ಕೂ ಶಾಶ್ವತವಾದ ಧರ್ಮಕ್ಕೂ ಐಕಾಂತಿಕವಾದ ಸುಖಕ್ಕೂ ನಾನು ಆಶ್ರಯ ವಾಗಿರುತ್ತೇನೆ.

(ಭಾಷ್ಯ)

೮೯೦. ಬ್ರಹ್ಮಣಃ ಪರಮಾತ್ಮನಃ ಹಿ ಯಸ್ಮಾತ್ ಪ್ರತಿಷ್ಠಾ ಅಹಮ್ | ಪ್ರತಿಷ್ಠಾತಿ ಅಸ್ಮಿನ್ ಇತಿ ಪ್ರತಿಷ್ಠಾ ಅಹಂ ಪ್ರತ್ಯಗಾತ್ಮಾ | ಕೀದೃಶಸ್ಯ² ಬ್ರಹ್ಮಣಃ ? ಅಮೃತಸ್ಯ ಅವಿನಾಶಿನಃ | ಅವ್ಯಯಸ್ಯ ಅವಿಕಾರಿಣಃ | ಶಾಶ್ವತಸ್ಯ ಚ ನಿತ್ಯಸ್ಯ ಧರ್ಮಸ್ಯ ಜ್ಞಾನಸ್ಯ³ | ಜ್ಞಾನಯೋಗಧರ್ಮಪ್ರಾಪ್ಯಸ್ಯ ಸುಖಿಸ್ಯ ಆನಂದರೂಪಸ್ಯ | ಐಕಾಂತಿಕಸ್ಯ ಅವ್ಯಭಿಚಾರಿಣಃ | ಅಮೃತಾದಿಸ್ವಭಾವಸ್ಯ ಪರಮಾನಂದರೂಪಸ್ಯ⁴ ಪರಮಾತ್ಮನಃ ಪ್ರತ್ಯಗಾತ್ಮಾ ಪ್ರತಿಷ್ಠಾ ಸಮ್ಯಗ್ಜ್ಞಾನೇನ ಪರಮಾತ್ಮತಯಾ ನಿಶ್ಚೀಯತೇ | ತದೇತತ್ 'ಬ್ರಹ್ಮಭೂಯಾಯ ಕಲ್ಪತೇ' (೧೪-೨೬) ಇತಿ ಉಕ್ತಮ್ | ಯಯಾ ಚ ಈಶ್ವರಶಕ್ತ್ಯಾ ಭಕ್ತಾನುಗ್ರಹಾದಿಪ್ರಯೋಜನಾಯ ಬ್ರಹ್ಮ ಪ್ರತಿಷ್ಠತೇ ಪ್ರವರ್ತತೇ ಸಾ ಶಕ್ತಿಃ ಬ್ರಹ್ಮೈವ ಅಹಮ್ | ಶಕ್ತಿಶಕ್ತಿಮತೋಃ ಅನನ್ಯತ್ವಾತ್ ಇತ್ಯಭಿಪ್ರಾಯಃ | ಅಥವಾ ಬ್ರಹ್ಮಶಬ್ದವಾಚ್ಯತ್ವಾತ್ ಸವಿಕಲ್ಪಕಂ ಬ್ರಹ್ಮ | ತಸ್ಯ ಬ್ರಹ್ಮಣಃ ನಿರ್ವಿಕಲ್ಪಕಃ

1. ಮುಕ್ತಿಯಲ್ಲಿಯೂ, ಜೀವೇಶ್ವರಭೇದವಿರುವದೆಂಬವರ ವಾದಕ್ಕೆ ಈ ಮಾತು ವಿರುದ್ಧವಾಗಿರುತ್ತದೆ.

2. 'ಕೀದೃಗ್ಬೃತಸ್ಯ ?' ಮ|| ಮೈ||

3. 'ಧರ್ಮಜ್ಞಾನಸ್ಯ' ಎಂಬ ಪಾಠಕ್ಕಿಂತ ಈ ಮೈ|| ಪಾಠವು ಮೇಲು.

4. ನಿ|| ಪಾಠದಲ್ಲಿಲ್ಲ.

ಅಹಂ ಅವಾಚ್ಯಃ¹ ಪ್ರತಿಷ್ಠಾ ಆಶ್ರಯಃ | ಕಿಂವಿಶಿಷ್ಟಸ್ಯ ? ಅಮೃತಸ್ಯ ಅಮರಣ
ಧರ್ಮಕಸ್ಯ² ಅವ್ಯಯಸ್ಯ³ | ವ್ಯಯರಹಿತಸ್ಯ | ಕಿಂಚ ಶಾಶ್ವತಸ್ಯ ಚ ನಿತ್ಯಸ್ಯ ಧರ್ಮಸ್ಯ
ಜ್ಞಾನನಿಷ್ಠಾಲಕ್ಷಣಸ್ಯ | ಸುಖಸ್ಯ ತಜ್ಜನಿತಸ್ಯ ಐಕಾಂತಿಕಸ್ಯ ಏಕಾಂತನಿಯತಸ್ಯ ಚ
'ಪ್ರತಿಷ್ಠಾ ಅಹಮ್' ಇತಿ ಅನುವರ್ತತೇ⁴ ||೨೨||

(ಭಾಷ್ಯಾರ್ಥ)

'ಹಿ' ಏಕೆಂದರೆ ಬ್ರಹ್ಮಕ್ಕೆ, ಪರಮಾತ್ಮನಿಗೆ, ನಾನು ಪ್ರತಿಷ್ಠೆಯು. ಇವನಲ್ಲಿ
(ಬ್ರಹ್ಮವು) ನಿಂತಿರುತ್ತದೆಯಾದ್ದರಿಂದ (ಈ) ಪ್ರತ್ಯಗಾತ್ಮನಾದ ನಾನು (ಬ್ರಹ್ಮಕ್ಕೆ)
ಪ್ರತಿಷ್ಠೆಯು. ಎಂಥ ಬ್ರಹ್ಮಕ್ಕೆ (ಆಶ್ರಯ) ? ಎಂದರೆ ಅಮೃತವೂ ನಾಶರಹಿತವೂ,
ಅವ್ಯಯವೂ (ಯಾವ) ಮಾರ್ಪಾಡೂ ಇಲ್ಲದ್ದೂ (ಆದ ಬ್ರಹ್ಮಕ್ಕೆ). ಶಾಶ್ವತವಾದ
ನಿತ್ಯವಾದ ಧರ್ಮಕ್ಕೂ ಜ್ಞಾನಕ್ಕೂ, ಜ್ಞಾನಯೋಗವೆಂಬ ಧರ್ಮದಿಂದ ದೊರಕ
ಬೇಕಾದ ಐಕಾಂತಿಕ (ಸ್ವಲ್ಪವೂ ಬೇರ್ದಡದ) ಆನಂದರೂಪವಾದ ಸುಖಕ್ಕೂ
ಆಶ್ರಯವು. ಅಮೃತವೇ ಮುಂತಾದ ಸ್ವಭಾವವುಳ್ಳ ಪರಮಾನಂದರೂಪವಾದ
ಪರಮಾತ್ಮನಿಗೆ ಪ್ರತ್ಯಗಾತ್ಮನು ಪ್ರತಿಷ್ಠೆಯು ; (ಎಂದರೆ) ಸರಿಯಾದ ಜ್ಞಾನದಿಂದ
(ಪ್ರತ್ಯಗಾತ್ಮನೇ) ಪರಮಾತ್ಮನೆಂದು ನಿಶ್ಚಯವಾಗುತ್ತದೆ. ಇದನ್ನೇ "ಬ್ರಹ್ಮ
ಭೂಯಾಯ ಕಲ್ಪತೇ" (೧೪-೨೨) ಎಂದು (ಹಿಂದಿನ ಶ್ಲೋಕದಲ್ಲಿ) ಹೇಳಿರುತ್ತದೆ.

ಮತ್ತು ಯಾವ ಈಶ್ವರಶಕ್ತಿಯಿಂದ ಭಕ್ತರಿಗೆ ಅನುಗ್ರಹವನ್ನು ಮಾಡುವದೇ
ಮುಂತಾದ ಪ್ರಯೋಜನಕ್ಕಾಗಿ ಬ್ರಹ್ಮವು ಪ್ರತಿಷ್ಠತೇ ಮುಂಬರಿಯುವದೋ ಆ
ಶಕ್ತಿಯಾದ ಬ್ರಹ್ಮವೇ ನಾನು ; ಏಕೆಂದರೆ ಶಕ್ತಿ, ಶಕ್ತಿಯುಳ್ಳ (ಬ್ರಹ್ಮ) - ಇವೆರಡೂ
ಬೇರೆ(ಬೇರೆ)ಯಲ್ಲ⁵ ಎಂದು ಅಭಿಪ್ರಾಯ.

1. ಮೈ|| ಪಾಠದಲ್ಲಿ ಮಾತ್ರ ಇದೆ ; 'ಅಹಮೇವ ನಾನ್ಯಃ' ಎಂಬ ಪಾಠಕ್ಕಿಂತ ಇದೇ
ಉತ್ತಮ.

2. 'ಅಮರಣಧರ್ಮಾತ್ಮಕಸ್ಯ' ಎಂಬ ಮ|| ಪಾಠದಲ್ಲಿ 'ಆತ್ಮ' ಹೆಚ್ಚು.

3. ಇದರ ಮುಂದೆ 'ಚ ಮೋಕ್ಷಾಭ್ಯಾಸ್ಯ ಮದಾಶ್ರಯಂ ಹಿ ಅಮೃತಮ್ ಅವ್ಯಯಮ್
ಅನಂತಮುಮುಕ್ಷುಃ ಪ್ರಾಪ್ಯತೇ' ಎಂದು ಹೆಚ್ಚಾಗಿ ಮ|| ; ಅದು ಕಿಂ ವಿಶಿಷ್ಟಸ್ಯ ? ಎಂಬ
ಆಕಾಂಕ್ಷೆಗೆ ಹೊಂದುವದಿಲ್ಲ.

4. 'ವರ್ತತೇ' ಅ|| ನಿ|| ವಾ||

5. 'ಬ್ರಹ್ಮಕ್ಕೆ ನಾನು ಪ್ರತಿಷ್ಠೆಯು' ಎಂಬ ವಾಕ್ಯಕ್ಕೆ ಪ್ರತ್ಯಗಾತ್ಮನೇ ಬ್ರಹ್ಮವೆಂದು
ಶಾಸ್ತ್ರದಿಂದ ನಿಶ್ಚಿತವಾಗುವದು ಎಂದು ಅರ್ಥವನ್ನು ಮಾಡಿತ್ತು. ಈಗ ಬ್ರಹ್ಮದ ಪ್ರತಿಷ್ಠೆಯು,
ಎಂದರೆ ಶಕ್ತಿಯು ನಾನೇ ; ಬೆಂಕಿಯ ಬಿಸಿಯಂತೆ ಬ್ರಹ್ಮವೂ ಶಕ್ತಿಯೂ ಅಭಿನ್ನವಾಗಿರುತ್ತವೆ -
ಎಂದು ಅರ್ಥವನ್ನು ಮಾಡಿದೆ.

ಅಥವಾ ಬ್ರಹ್ಮಶಬ್ದಕ್ಕೆ ವಾಚ್ಯವಾಗಿರುವದರಿಂದ ಸವಿಕಲ್ಪಕವಾಗಿರುವದು ಬ್ರಹ್ಮವು ; ಆ ಬ್ರಹ್ಮಕ್ಕೆ ನಿರ್ವಿಕಲ್ಪಕವಾಗಿ ವಾಚ್ಯನಲ್ಲದ ನಾನು ಪ್ರತಿಷ್ಠೆಯು, ಆಶ್ರಯವು.¹ ಎಂಥ (ಬ್ರಹ್ಮಕ್ಕೆ) ? ಎಂದರೆ ಅಮೃತವಾದ ಮರಣಧರ್ಮವಿಲ್ಲದ ಅವ್ಯಯವಾದ ವ್ಯಯರಹಿತವಾದ (ಬ್ರಹ್ಮಕ್ಕೆ). ಮತ್ತು ಶಾಶ್ವತವಾದ ನಿತ್ಯವಾದ ಧರ್ಮಕ್ಕೆ ಜ್ಞಾನನಿಷ್ಕಾರೂಪವಾದ (ಧರ್ಮಕ್ಕೆ). ಮತ್ತು ಅದರಿಂದುಂಟಾಗುವ ಐಕಾಂತಿಕವಾದ ಒಂದೇ ನಿಯತವಾಗಿರುವ ಸುಖಕ್ಕೂ ನಾನು ಪ್ರತಿಷ್ಠೆಯು (ಆಶ್ರಯವು) ಎಂದು ಹಿಂದಿನಿಂದ ಸೇರಿಕೊಳ್ಳುತ್ತದೆ.²

ಇತಿ ಶ್ರೀಮದ್ಭಗವದ್ಗೀತಾಭಾಷ್ಯೇ ಗುಣತ್ರಯವಿಭಾಗಯೋಗೋ ನಾಮ
ಚತುರ್ಥಶೋಧ್ಯಾಯಃ

ಹದಿನಾಲ್ಕನೆಯ ಅಧ್ಯಾಯದ ಸಾರ

೧-೪. ಕ್ಷೇತ್ರಕ್ಷೇತ್ರಜ್ಞರೆಂಬ ಪ್ರಕೃತಿಗಳಿಂದ ಜಗತ್ತು ಉಂಟಾಗುವ ಬಗೆಯನ್ನೂ ಗುಣತ್ರಯದಿಂದಾಗಿರುವ ಪ್ರಕೃತಿಯ ಸಂಗದಿಂದ ಬಂಧವಾಗಿರುವ ರೀತಿಯನ್ನೂ ಗುಣಗಳನ್ನು ದಾಟುವದಕ್ಕೆ ಉಪಾಯವನ್ನೂ ತಿಳಿಸಬೇಕೆಂದು ಭಗವಂತನು ಇಂತೆಂದನು ; ಅರ್ಜುನನೇ, ಯಾವದರ ಜ್ಞಾನದಿಂದ ಪರಮಸಿದ್ಧಿಯಾದ ಮೋಕ್ಷವು ದೊರಕುವದೋ ಅದನ್ನು ಹೇಳುವೆನು, ಕೇಳು. ನಾನು ನನ್ನ ಪ್ರಕೃತಿ - ಈ ಎರಡರ ಸಂಯೋಗದಿಂದಲೇ ಜಗತ್ತುಂಟಾಗಿರುವದು. ದೇವಾದಿ ಸಮಸ್ತಮೂರ್ತಿಗಳೂ ಈ ಸಂಯೋಗದಿಂದಲೇ ಆಗಿರುತ್ತಾರೆ. ಅವುಗಳಿಗೆ ನನ್ನ ಪ್ರಕೃತಿಯು ಉಪಾದಾನವು, ನಾನು ನಿಮಿತ್ತವು.

೫-೯. ಪ್ರತಿಯೊಬ್ಬ ಜೀವನೂ ಪ್ರಕೃತಿಯ ಮೂರು ಗುಣಗಳಿಂದ ಬದ್ಧನಾಗಿರುತ್ತಾನೆ. ಇವುಗಳಲ್ಲಿ ಸತ್ತ್ವವು ಜೀವನನ್ನು ಸುಖಜ್ಞಾನಗಳ ಸಂಗದಿಂದ ಬಂಧಿಸುತ್ತದೆ ; ರಜಸ್ಸು ತೃಷ್ಣೆ, ವಿಷಯಸಂಗ, ಕರ್ಮಸಂಗ - ಇವುಗಳಿಂದ ಬಂಧಿಸುತ್ತದೆ, ತಮೋಗುಣವು ಅಜ್ಞಾನ, ಪ್ರಮಾದ, ಆಲಸ್ಯ, ನಿದ್ರೆ - ಇವುಗಳಿಂದ ಬಂಧಿಸುತ್ತದೆ.

1. ಬ್ರಹ್ಮಕ್ಕೆ ಬ್ರಹ್ಮಶಬ್ದವಾಚ್ಯವಾಗಿರುವ ಜಗತ್ತಾರಣಕ್ಕೆ 'ನಾನು' ಎಂದರೆ ಇದಲ್ಲ, ಇದಲ್ಲ - ಎಂದು ಶ್ರುತಿಯಲ್ಲಿ ಹೇಳಿರುವ ತತ್ತ್ವವು ಆಶ್ರಯ ಎಂದರ್ಥ.

2. ಜ್ಞಾನವೂ ಅದರಿಂದ ಸಿಕ್ಕುವ ಮೋಕ್ಷಾನಂದವೂ ನನ್ನಿಂದಲೇ ದೊರೆಯುವವು ; ಅವುಗಳ ಮೂಲವು ನಾನೇ ಎಂದರ್ಥ.

ಶ್ರೀಮದ್ಭಗವದ್ಗೀತೆ

೧೦-೧೩. ಈ ಮೂರು ಗುಣಗಳಲ್ಲಿ ಒಂದೊಂದೂ ಮಿಕ್ಕಿರಡನ್ನೂ ಮೆಟ್ಟಿ ಯಾವಾಗ ತಾನೇ ತಲೆಯೆತ್ತುವದೋ ಆಗ ಅದು ಜೀವನನ್ನು ತನ್ನ ಸ್ವಭಾವದಿಂದ ಬಂಧಿಸುತ್ತದೆ. ಯಾವಾಗ ಯಾವ ಗುಣದ ಕಾರ್ಯವು ಜೀವನಲ್ಲಿ ವಿಶೇಷವಾಗಿ ಕಾಣಿಸಿಕೊಳ್ಳುವದೋ ಆಗ ಆ ಗುಣವು ತಲೆಯೆತ್ತಿರುವದೆಂದು ನಿಶ್ಚಯಿಸಬೇಕು.

೧೪-೧೮. ಜೀವನು ಸಾಯುವಾಗ ಯಾವ ಗುಣದ ಕಾರ್ಯವು ಹೆಚ್ಚಾಗಿರುವದೋ ಅದಕ್ಕೆ ಅನುಗುಣವಾಗಿ ಸತ್ತಮೇಲೆ ಸಾತ್ವಿಕ, ರಾಜಸ, ಅಥವಾ ತಾಮಸವಾದ ಲೋಕವನ್ನು ಪಡೆಯುತ್ತಾನೆ. ಅಂತೂ ಈ ಜನ್ಮದಲ್ಲಿಯೂ ಜನ್ಮಾಂತರದಲ್ಲಿಯೂ, ಈ ಲೋಕದಲ್ಲಿಯೂ ಪರಲೋಕದಲ್ಲಿಯೂ, ಎಲ್ಲೆಲ್ಲಿಯೂ ಸತ್ಯದಿಂದ ಜ್ಞಾನಾದಿಗಳು, ರಜಸ್ಸಿನಿಂದ ಲೋಭಾದಿಗಳು, ತಮಸ್ಸಿನಿಂದ ಅಜ್ಞಾನಾದಿಗಳು - ಹೀಗೆಯೇ ನಿಯತವಾಗಿ ಫಲಗಳಾಗುತ್ತಿರುವವು.

೧೯-೨೦. ಜೀವನು ಎಲ್ಲಿಯವರೆಗೆ ತಾನೇ ಕರ್ತೃವೆಂದೂ ಭೋಕ್ತೃವೆಂದೂ ತಿಳಿದುಕೊಂಡಿರುವನೋ ಅಲ್ಲಿಯವರೆಗೂ ಈ ಗುಣಗಳಿಂದಾಗುವ ಬಂಧವು ಅವನಿಗೆ ತಪ್ಪದು. ಯಾವಾಗ “ಗುಣಗಳೇ ಕರ್ತೃಗಳು, ನಾನು ಅಸಂಗನು” ಎಂಬ ಜ್ಞಾನವನ್ನು ಪಡೆದು ಕೊಳ್ಳುವನೋ ಆಗ ಪರಮಾತ್ಮಸ್ವರೂಪನೇ ಪಡೆದುಕೊಳ್ಳುತ್ತಾನೆ. ಜನ್ಮಾದಿದುಃಖಗಳಿಂದ ಬಿಡುಗಡೆಯನ್ನೂ ಹೊಂದುತ್ತಾನೆ. ಅಂಥವನೇ ಜೀವನ್ಮುಕ್ತನು.

೨೧-೨೫. ಹೀಗೆ ಮೂರು ಗುಣಗಳನ್ನೂ ದಾಟಿ ಮುಕ್ತನಾದವನ ಲಕ್ಷಣವನ್ನು ಹೇಳುತ್ತೇನೆ ಕೇಳು : ಅವನು ಗುಣಗಳ ಧರ್ಮವಾದ ಜ್ಞಾನಾದಿಗಳು ಬಂದರೂ ಹೋದರೂ ಮನಸ್ಸಿನಲ್ಲಿ ಏರುಪೇರಿಲ್ಲದೆ ಇರುತ್ತಾನೆ. ಗುಣಗಳೇ ತಮ್ಮತಮ್ಮ ವ್ಯಾಪಾರವನ್ನು ಮಾಡುತ್ತವೆ ಎಂದು ತಿಳಿದು ಆ ಗುಣಗಳ ಕಾರ್ಯದಿಂದ ಒಂದಿಷ್ಟೂ ಅಲುಗಾಡದೆ ತಾನು ಅಸಂಗನಾಗಿಯೇ ಇದ್ದುಕೊಂಡಿರುತ್ತಾನೆ. ಸುಖದುಃಖಗಳಲ್ಲಿ ಯಾವುದು ಬಂದರೂ ವಿಚಾರವಿಲ್ಲದೆ ಇರುತ್ತಾನೆ. ತನಗೆ “ಇಂಥದ್ದು ಬೇಕು, ಇಂಥದ್ದು ಬೇಡ” ಎಂಬುದಿಲ್ಲದೆ ಮಣ್ಣುಹೆಂಟೆ, ಕಲ್ಲು, ಚಿನ್ನ - ಇವುಗಳಲ್ಲಿ ಒಂದೇ ಭಾವವುಳ್ಳವನಾಗಿ ಔದಾಸೀನ್ಯದಿಂದ ಇರುತ್ತಾನೆ. ಅವನಿಗೆ ಶತ್ರುಮಿತ್ರರಿಲ್ಲ, ಮಾನಾಪಮಾನಗಳಿಂದ ಆಗುವ ಹರ್ಷಖೇದಗಳಿರುವದಿಲ್ಲ. ಅವನು ತನಗಾಗಿ ಯಾವದೊಂದು ಕಾರ್ಯವನ್ನೂ ಕೈಗೊಳ್ಳುವದಿಲ್ಲ.

೨೬-೨೭. ಈ ತ್ರಿಗುಣಾತೀತತ್ವಸ್ಥಿತಿಯು ಬರಬೇಕಾದರೆ ಸಾಧಕನು ಮೇಲೆ ಹೇಳಿದ ಧರ್ಮಗಳನ್ನು ಅಳವಡಿಸಿಕೊಳ್ಳಬೇಕಲ್ಲದೆ ಮುಖ್ಯವಾಗಿ ಪರಮೇಶ್ವರನಾದ ನನ್ನನ್ನು ಅನನ್ಯ ಭಕ್ತಿಯಿಂದ ಬಿಡದೆ ಭಜಿಸುತ್ತಿರಬೇಕು ; ಅಂಥವನೇ ಈ ಗುಣಗಳನ್ನು ಮೀರಿ ಬ್ರಹ್ಮ ಸ್ವರೂಪನಾಗುವನು. ಏಕೆಂದರೆ ಬ್ರಹ್ಮಕ್ಕೆ ಪ್ರತಿಷ್ಠೆಯು ನಾನು ; ಅದನ್ನು ಪಡೆಯುವದಕ್ಕೆ ಬೇಕಾದ ಜ್ಞಾನಕ್ಕೂ ಜ್ಞಾನದಿಂದ ಪಡೆದುಕೊಳ್ಳಬೇಕಾಗಿರುವ ನಿತ್ಯಸುಖಕ್ಕೂ ನಾನೇ ಆಶ್ರಯವು.



ಹದಿನೈದನೆಯ ಅಧ್ಯಾಯ

(ಪುರುಷೋತ್ತಮಯೋಗ)

ಈ ಅಧ್ಯಾಯದ ಸಂಬಂಧ

(ಭಾಷ್ಯ)

೮೯೧. ಯಸ್ಮಾತ್ ಮದಧೀನಂ ಕರ್ಮಿಣಾಂ¹ ಕರ್ಮಫಲಂ ಜ್ಞಾನಿನಾಂ ಚ ಜ್ಞಾನಫಲಮ್, ಅತಃ ಭಕ್ತಿಯೋಗೇನ ಮಾಂ ಯೇ ಸೇವಂತೇ ತೇ ಮತ್ಪ್ರಸಾದಾತ್ ಜ್ಞಾನಪ್ರಾಪ್ತಿಕ್ರಮೇಣ ಗುಣಾತೀತಾಃ ಮೋಕ್ಷಂ ಗಚ್ಛಂತಿ | ಕಿಮು ವಕ್ತವ್ಯಮ್ ಆತ್ಮನಃ ತತ್ತ್ವಮೇವ ಸಮ್ಯಗ್ ವಿಜಾನಂತಃ ಇತ್ಯತಃ ಭಗವಾನ್ ಅರ್ಜುನೇನ ಅಪೃಷ್ಠೋಽಪಿ ಆತ್ಮನಃ ತತ್ತ್ವಂ ವಿವಕ್ಷುಃ ಉವಾಚ - ಊರ್ಧ್ವಮೂಲಮ್ ಇತ್ಯಾದಿನಾ | ತತ್ರ ತಾವತ್ ವೃಕ್ಷರೂಪಕಲ್ಪನಯಾ ವೈರಾಗ್ಯಹೇತೋಃ ಸಂಸಾರಸ್ವರೂಪಂ ವರ್ಣಯತಿ | ವಿರಕ್ತಸ್ಯ ಹಿ ಸಂಸಾರಾತ್ ಭಗವತ್ತತ್ತ್ವಜ್ಞಾನೇ ಅಧಿಕಾರಃ ನಾನ್ಯಸ್ಯ ಇತಿ ||

(ಭಾಷ್ಯಾರ್ಥ)

ಕರ್ಮಿಗಳಿಗೆ (ಆಗುವ) ಕರ್ಮದ ಫಲವೂ ಜ್ಞಾನಿಗಳಿಗೆ (ಆಗುವ) ಜ್ಞಾನದ ಫಲವೂ ನನ್ನ ಅಧೀನವಾಗಿರುವದಷ್ಟೇ ? ಆದ್ದರಿಂದ ಭಕ್ತಿಯೋಗದಿಂದ ನನ್ನನ್ನು ಯಾರು ಸೇವಿಸುತ್ತಾರೋ ಅವರು ನನ್ನ ಅನುಗ್ರಹದಿಂದ ಜ್ಞಾನವನ್ನು ಹೊಂದುವದರ ಮೂಲಕ ಗುಣಗಳನ್ನು ದಾಟಿ ಮೋಕ್ಷವನ್ನು ಹೊಂದುತ್ತಾರೆ.² (ಹೀಗಿರುವಲ್ಲಿ) ಆತ್ಮನ ತತ್ತ್ವವನ್ನೇ (ನೇರಾಗಿ) ಚೆನ್ನಾಗಿ ಅರಿತುಕೊಂಡವರು (ಮೋಕ್ಷವನ್ನು ಹೊಂದುವರೆಂಬುದನ್ನು) ಹೇಳುವದೇನು ? ಎಂಬ (ಅಭಿಪ್ರಾಯ)ದಿಂದ ಭಗವಂತನು (ತನ್ನನ್ನು) ಅರ್ಜುನನು ಕೇಳದೆ ಇದ್ದರೂ ಆತ್ಮನ ತತ್ತ್ವವನ್ನೂ ತಾನೇ ಹೇಳಬೇಕೆಂಬ ಇಚ್ಛೆಯಿಂದ 'ಊರ್ಧ್ವಮೂಲಮ್' ಮುಂತಾದ (ವಾಕ್ಯ)ದಿಂದ ಹೇಳಿರುತ್ತಾನೆ. ಅದರಲ್ಲಿಯೂ ಮೊದಲು ವೈರಾಗ್ಯವುಂಟಾಗಲೆಂಬ ಕಾರಣದಿಂದ ವೃಕ್ಷರೂಪಕವನ್ನು ಕಲ್ಪನೆಮಾಡಿ ಸಂಸಾರಸ್ವರೂಪವನ್ನು ವರ್ಣಿಸುತ್ತಿದಾನೆ. ಏಕೆಂದರೆ

1. 'ಪ್ರಾಣಿನಾಂ' ಎಂಬ ಮ|| ಮೈ|| ಪಾಠಗಳಿಗಿಂತ ಈ ಪಾಠವೇ ಉತ್ತಮ. ೧೪-೨೬ರಲ್ಲಿರುವ 'ಯಃ' ಎಂಬ ಪದಕ್ಕೆ ಭಾಷ್ಯವನ್ನು ನೋಡಿ.

2. ೧೪-೨೬, ಸೂ. ಭಾ. ೩-೨-೩೮. (ಭಾ. ಭಾ. ೩೧೪).

ಸಂಸಾರದಲ್ಲಿ ವಿರಕ್ತನಾದವನಿಗೇ ಭಗವಂತನ ತತ್ತ್ವವನ್ನು ಅರಿತುಕೊಳ್ಳುವದಕ್ಕೆ ಅಧಿಕಾರ(ವಿರುವದೇ ಹೊರತು) ಮತ್ತು (ಯಾರಿಗೂ ಇರುವ)ದಿಲ್ಲ.

ಸಂಸಾರವೆಂಬ ವ್ಯಕ್ತ

ಶ್ರೀ ಭಗವಾನ್ ಉವಾಚ -

ಊರ್ಧ್ವಮೂಲಮಧಃಶಾಖಮಶ್ವತ್ಥಂ ಪ್ರಾಹುರವ್ಯಯಮ್ |

ಛನ್ನಾಂಸಿ ಯಸ್ಯ ಪರ್ಣಾನಿ ಯಸ್ತಂ ವೇದ ಸ ವೇದವಿತ್ ||೧||

೧. ಶ್ರೀ ಭಗವಂತನಿಂತೆಂದನು : ಮೇಲುಗಡೆ ಮೂಲವುಳ್ಳದ್ದೂ ಕೆಳಗಡೆ ಶಾಖೆಗಳುಳ್ಳದ್ದೂ ಆದ ಅಶ್ವತ್ಥವು ಅವ್ಯಯವಾಗಿರುವದೆನ್ನುವರು. ಅದರ ಎಲೆಗಳು ಛಂದಸ್ಸುಗಳು. ಅದನ್ನು ಯಾವನು ಅರಿತುಕೊಳ್ಳುವನೋ ಅವನು ವೇದವನ್ನು ಬಲ್ಲವನು.

(ಭಾಷ್ಯ)

೮೯೨. ಊರ್ಧ್ವಮೂಲಮ್ | ಕಾಲತಃ ಸೂಕ್ಷ್ಮತ್ವಾತ್, ಕಾರಣತ್ವಾತ್ ನಿತ್ಯತ್ವಾತ್, ಮಹತ್ತ್ವಾಚ್ಚ ಊರ್ಧ್ವಮ್ ಉಚ್ಯತೇ¹ ಬ್ರಹ್ಮ ಅವ್ಯಕ್ತಮಾಯಾಶಕ್ತಿ ಮತ್² | ತತ್ ಮೂಲಮ್ ಅಸ್ಯ ಇತಿ ಸೋಽಯಂ ಸಂಸಾರವ್ಯಕ್ತಃ ಊರ್ಧ್ವಮೂಲಃ | ಶ್ರುತೇಶ್ಚ 'ಊರ್ಧ್ವಮೂಲೋಽವಾಕ್ಯಾಖಿ ಏಷೋಽಶ್ವತ್ಥಃ ಸನಾತನಃ' (ಕ. ೨-೩-೧) ಇತಿ | ಪುರಾಣೇ ಚ

ಅವ್ಯಕ್ತಮೂಲಪ್ರಭವಸ್ತಸ್ಮೈವಾನುಗ್ರಹೋಚ್ಛ್ರಿತಃ³ |

ಬುದ್ಧಿಸ್ಕನ್ಧಮಯಶ್ಚೈವ ಇನ್ದ್ರಿಯಾನ್ತರಕೋಟರಃ ||

ಮಹಾಭೂತವಿಶಾಖಶ್ಚ ವಿಷಯೈಃ ಪತ್ರವಾಂಸ್ತಥಾ⁴ |

ಧರ್ಮಾಧರ್ಮಸುಪುಷ್ಪಶ್ಚ ಸುಖದುಃಖಫಲೋದಯಃ ||

ಆಜೀವ್ಯಃ ಸರ್ವಭೂತಾನಾಂ ಬ್ರಹ್ಮವ್ಯಕ್ತಃ ಸನಾತನಃ |

ಏತದ್ ಬ್ರಹ್ಮವನಂ ಚೈವ ಬ್ರಹ್ಮಾ ಚರತಿ ನಿತ್ಯಶಃ⁵ ||

1. 'ಉಚ್ಯತೇ ಊರ್ಧ್ವಮಿತಿ' ಮ|| ಮೈ||

2. 'ಅವ್ಯಕ್ತಂ ಮಾಯಾಶಕ್ತಿಮತ್' ಅ|| ನಿ||

3. 'ಅನುಗ್ರಹೋಚ್ಛ್ರಿತಃ' ಮ||

4. 'ಪತ್ರಶಾಖವಾನ್' ಮ|| ಮೈ||

5. 'ಬ್ರಹ್ಮವ್ಯಕ್ತಸ್ಯ ತಸ್ಯ ತತ್' ಮ|| ಮೈ||

ಏತಚ್ಚಿತ್ತ್ವಾ ಚ ಭಿತ್ತ್ವಾ ಚ ಜ್ಞಾನೇನ ಪರಮಾಸಿನಾ |

ತತಶ್ಚಾತ್ಮರತಿಂ ಪ್ರಾಪ್ಯ ತಸ್ಮಾನ್ನಾವರ್ತತೇ¹ ಪುನಃ ||

- ಇತ್ಯಾದಿ² | ತಮ್ ಊರ್ಧ್ವಮೂಲಂ ಸಂಸಾರಂ ಮಾಯಾಮಯಂ ವೃಕ್ಷಮ್³ | ಅಧಃಶಾಖಮ್⁴ | ಮಹದಹಚ್ಚಾರತನ್ಮಾತ್ರಾದಯಃ ಶಾಖಾ ಇವ ಅಸ್ಯ ಅಧೋ ಭವಂತಿ ಇತಿ ಸೋಽಯಮ್ ಅಧಃಶಾಖಃ | ತಮ್ ಅಧಃಶಾಖಮ್ | ನ ಶ್ವೋಽಪಿ ಸ್ಥಾತ್ ಇತಿ ಅಶ್ಚತ್ಠಃ | ತಂ ಕ್ಷಣಪ್ರದ್ಧಂಸಿನಮ್ ಅಶ್ಚತ್ಠಂ ಪ್ರಾಹುಃ ಕಥಯಂತಿ | ಅವ್ಯಯಮ್ | ಸಂಸಾರಮಾಯಾಯಾಃ⁵ ಅನಾದಿಕಾಲಪ್ರವೃತ್ತತ್ವಾತ್ ಸೋಽಯಂ ಸಂಸಾರವೃಕ್ಷಃ ಅವ್ಯಯಃ | ಅನಾದ್ಯನಂತದೇಹಾದಿಸನ್ತಾನಾಶ್ರಯೋ ಹಿ ಸ⁷ ಪ್ರಸಿದ್ಧಃ | ತಮ್ ಅವ್ಯಯಮ್ | ತಸ್ಮೈವ ಸಂಸಾರವೃಕ್ಷಸ್ಯ ಇದಮ್ ಅನ್ಯತ್ ವಿಶೇಷಣಮ್⁸ ಛಿನ್ನಾಂಸಿ ಯಸ್ಯ ಪರ್ಣಾನಿ | ಛಿನ್ನಾಂಸಿ ಛಾದನಾತ್ ಋಗ್ಯಜುಃಸಾಮಲಕ್ಷಣಾನಿ ಯಸ್ಯ ಸಂಸಾರವೃಕ್ಷಸ್ಯ ಪರ್ಣಾನಿವ ಪರ್ಣಾನಿ | ಯಥಾ ವೃಕ್ಷಸ್ಯ ಪರಿರಕ್ಷಣಾರ್ಥಾನಿ⁹

1. 'ಯಸ್ಮಾನ್ನಾವರ್ತತೇ' ಮ||

2. ಇದು ಯಾವ ಪುರಾಣವೆಂಬುದು ತಿಳಿಯಲಿಲ್ಲ. ಮಹಾಭಾರತ (ಅಶ್ವ. ೪೭)ದಲ್ಲಿ ಹೀಗಿದೆ :

ಅವ್ಯಕ್ತಯೋನಿಪ್ರಭವೋ ಬುದ್ಧಿಸ್ಕನ್ದಮಯೋ ಮಹಾನ್ |

ಮಹಾಹಚ್ಚಾರವಿಟಪ ಇನ್ದ್ರಿಯಾಜ್ಞುರಕೋಟರಃ ||೧೨||

ಮಹಾಭೂತವಿಶಾಲಶ್ಚ ವಿಶೇಷಯತಿ ಶಾಖಿನಃ |

ಸದಾವತ್ರಃ ಸದಾಪುಷ್ಪಃ ಶುಭಾಶುಭಫಲೋದಯಃ ||೧೩||

ಆಜೀವ್ಯಃ ಸರ್ವಭೂತಾನಾಂ ಬ್ರಹ್ಮವೃಕ್ಷಃ ಸನಾತನಃ |

ಏನಂ ಭಿತ್ತ್ವಾ ಚ ಭಿತ್ತ್ವಾ ಚ ತತ್ತ್ವಜ್ಞಾನಾಸಿನಾ ಬುಧಃ ||೧೪||

ಹಿ ತ್ವಾ ಸಜ್ಜಮಯಾನ್ ಪಾಶಾನ್ ಮೃತ್ಯುಜನ್ಮಜರೋದಯಾನ್ |

ನಿರ್ಮಮೋ ನಿರಹಚ್ಚಾರೋ ಮುಚ್ಯತೇ ನಾತ್ರ ಸಂಶಯಃ ||೧೫||

ಹಿಂದೆ ಇದೇ ಪರ್ವದ ೩೫ನೆಯ ಅಧ್ಯಾಯದಲ್ಲಿಯೂ ಈ ಅರ್ಥದ ಶ್ಲೋಕಗಳಿವೆ.

3. ಇದರ ಮುಂದೆ 'ಆಹುಃ' ಹೆಚ್ಚಾಗಿ ಮ|| ಮೈ|| ಗು||

4. ಇದರ ಮ|| ಮೈ|| ಗಳಲ್ಲಿಲ್ಲ.

5. 'ಸ್ಥಾಸ್ಯತಿ' ಮ||

6. 'ಸಂಸಾರಂ ಮಾಯಾಮಯಂ ಮಾಯಾಯಾಃ' ಮ|| 'ಸಂಸಾರಮಾಯಾಮಯಮ್ ಅನಾದಿಕಾಲಪ್ರವೃತ್ತತ್ವಾತ್' ನಿ|| ಎಂಬ ಪಾಠಗಳಿಗಿಂತ ಉತ್ತಮ.

7. 'ಸುಪ್ರಸಿದ್ಧಃ' ಎಂಬ ಅ|| ನಿ|| ವಾ|| ಪಾಠಗಳಿಗಿಂತ ಇದು ಉತ್ತಮ.

8. 'ವಿಶೇಷಣಾನ್ತರಮ್' ಮ|| ಮೈ||

9. 'ರಕ್ಷಣಾರ್ಥಾನಿ' ಮ|| ಮೈ||

ಪರ್ಣಾನಿ ತಥಾ ವೇದಾಃ ಸಂಸಾರವ್ಯಕ್ಷಪರಿರಕ್ಷಣಾರ್ಥಾಃ | ಧರ್ಮಾಧರ್ಮತದ್ಧೇತು
ಫಲಪ್ರದರ್ಶನಾರ್ಥತ್ವಾತ್ | ಯಥಾವ್ಯಾಖ್ಯಾತಂ ಸಂಸಾರವ್ಯಕ್ಷಂ ಸಮೂಲಂ ಯಃ ತಂ
ವೇದ ಸ ವೇದವಿತ್ ವೇದಾರ್ಥವಿತ್ ಇತ್ಯರ್ಥಃ | ನ ಹಿ ಸಮೂಲಾತ್ ಸಂಸಾರ
ವ್ಯಕ್ಷಾತ್ ಅಸ್ಮಾತ್ ಜ್ಞೇಯೋಽನ್ಯಃ ಅಣುಮಾತ್ರೋಽಪಿ ಅವಶಿಷ್ಟೋಽಸ್ತಿ | ಅತಃ
ಸರ್ವಜ್ಞಃ ಸರ್ವವೇದಾರ್ಥವಿತ್ ಇತಿ ಸಮೂಲಸಂಸಾರವ್ಯಕ್ಷಜ್ಞಾನಂ ಸ್ತೌತಿ ||೧||

(ಭಾಷ್ಯಾರ್ಥ)

ಕಾಲಕ್ಕಿಂತ¹ ಸೂಕ್ಷ್ಮವಾಗಿರುವದರಿಂದಲೂ ಕಾರಣವಾಗಿರುವದರಿಂದಲೂ²
ನಿತ್ಯವಾಗಿರುವದರಿಂದಲೂ ದೊಡ್ಡದಾಗಿರುವದರಿಂದಲೂ³ ಅವ್ಯಕ್ತಮಾಯಾಶಕ್ತಿ
ಯುಳ್ಳ ಬ್ರಹ್ಮವು ಊರ್ಧ್ವ (ಮೇಲ್ತರದ್ದು) ಎನಿಸುತ್ತದೆ. ಆ (ಊರ್ಧ್ವವು) ಇದಕ್ಕೆ
ಬೇರು ; ಆದ್ದರಿಂದ ಆ ಈ ಸಂಸಾರವ್ಯಕ್ಷವು ಊರ್ಧ್ವಮೂಲವು. “ಮೇಲೆ ಬೇರೂ ಕೆಳಗೆ
ಕೊಂಬೆಗಳೂ ಇರುವ ಈ ಅಶ್ವತ್ಥವು ಸನಾತನವಾದದ್ದು” (ಕ. ೨-೨-೧) ಎಂಬ
ಶ್ರುತಿಯ (ಆಧಾರ)ದಿಂದಲೂ (ಹೀಗೆಂದು ತಿಳಿಯಬೇಕು).

ಪುರಾಣದಲ್ಲಿಯೂ “ಸನಾತನವಾದ ಬ್ರಹ್ಮವ್ಯಕ್ಷವು ಅವ್ಯಕ್ತವೆಂಬ ಬೇರಿನಿಂದ
ಹುಟ್ಟಿದ್ದು. ಅದೇ (ಅವ್ಯಕ್ತದ) ಅನುಗ್ರಹದಿಂದ ಬೆಳೆದದ್ದು. (ಅದರ) ಬುಡವು
ಬುದ್ಧಿಯು ; ಇಂದ್ರಿಯಗಳ ಗುಣಗಳೇ ಅದರ ಪೊಟರೆಗಳು ; ಮಹಾಭೂತಗಳೇ
ರೆಂಬೆಗಳು ; ವಿಷಯಗಳೇ ಎಲೆಗಳು ; ಧರ್ಮಾಧರ್ಮಗಳು (ಅದರ) ಉತ್ತಮವಾದ
ಹೂಗಳು ; ಸುಖದುಃಖಗಳೇ ಅದರಲ್ಲಿ ಬಿಡುವ ಹಣ್ಣುಗಳು. ಇದು ಸಮಸ್ತ
ಪ್ರಾಣಿಗಳಿಗೂ ಜೀವನಕ್ಕೆ ಆಸರೆಯಾಗಿರುವದು. ಈ ಬ್ರಹ್ಮವನದಲ್ಲಿ ಬ್ರಹ್ಮವು
ಯಾವಾಗಲೂ ಸಂಚರಿಸುತ್ತಿರುವದು. ಇದನ್ನು ಜ್ಞಾನವೆಂಬ ಬಲವಾದ ಖಡ್ಗದಿಂದ
ಕಡಿದು ಸೀಳಿ ಆತ್ಮರತಿಯನ್ನು ಹೊಂದಿದರೆ ಮತ್ತೆ ಅಲ್ಲಿಂದ ಹಿಂತಿರುಗುವದಿಲ್ಲ” -
ಎಂದು ಮುಂತಾಗಿ (ಹೇಳಿರುತ್ತದೆ). ಈ ಊರ್ಧ್ವಮೂಲವಾದ ಸಂಸಾರವೆಂಬ
ಮಾಯಾಮಯವಾದ⁴ ವ್ಯಕ್ಷವು ಅಧಃಶಾಖವು ; ಮಹತ್ತು, ಅಹಂಕಾರ, ತನ್ಮಾತ್ರೈ
ಗಳು - ಮುಂತಾದವು ಇದರ ಕೊಂಬೆಗಳಂತೆ ಕೆಳಗಡೆ ಇರುವದರಿಂದ ಆ ಇದು
ಅಧಃಶಾಖವು. ಆ ಅಧಃಶಾಖವಾದ (ಮರವನ್ನು ಎಂದರ್ಥ). (ಇದು) ನಾಳೆಗೆ

1. ಕಾಲವೂ ಬ್ರಹ್ಮದ ಕಾರ್ಯವಾಗಿರುವದರಿಂದ ಕಾಲಕ್ಕಿಂತಲೂ ಸೂಕ್ಷ್ಮತ್ವವೇ
ಮುಂತಾದ ಧರ್ಮಗಳು ಬ್ರಹ್ಮದಲ್ಲಿರುವವು.

2. ಇಲ್ಲಿ ತಿಳಿಸಿರುವ ಕಾರಣತ್ವವು ಕಾಲಾಪೇಕ್ಷವಾದದ್ದಲ್ಲ.

3. ವ್ಯಾಪಕವಾಗಿರುವದರಿಂದಲೂ.

4. ಸಂಸಾರವು ಹುಸಿಯಾದ್ದರಿಂದ ಜ್ಞಾನಬಾಧ್ಯ.

ಕೂಡ ನಿಲ್ಲದು ; ಆದ್ದರಿಂದ (ಇದು) ಅಶ್ವತ್ಥವು. ಇದನ್ನು ಅಶ್ವತ್ಥವು ಕ್ಷಣ (ಮಾತ್ರ)ದಲ್ಲಿ ನಾಶವಾಗತಕ್ಕದ್ದು ಎನ್ನುತ್ತಾರೆ (ಎಂದು) ಕರೆಯುತ್ತಾರೆ. (ಇದು) ಅವ್ಯಯವು : ಸಂಸಾರಮಾಯೆಯು ಅನಾದಿಕಾಲದಿಂದಲೂ ನಡೆದುಬಂದಿರುವದ ರಿಂದ ಆ ಈ ಸಂಸಾರವೃಕ್ಷವು ಅವ್ಯಯವು. ಅನಾದಿಯಾಗಿರುವ ಅನಂತವಾದ ದೇಹಾದಿಸಂತಾನಕ್ಕೆ ಆಶ್ರಯವಾಗಿರುವದೆಂದು ಇದು ಪ್ರಸಿದ್ಧವಾಗಿರುವದಲ್ಲವೆ ? (ಆದ್ದರಿಂದ) ಅದನ್ನು ಅವ್ಯಯ(ವೆನ್ನುತ್ತಾರೆ). ಅದೇ ಸಂಸಾರವೃಕ್ಷಕ್ಕೆ ಇದು ಮತ್ತೊಂದು ವಿಶೇಷಣವು : 'ಅದಕ್ಕೆ ಛಂದಸ್ಸುಗಳು ಪರ್ಣಗಳು'. 'ಋಕ್ಕು', ಯಜಸ್ಸು, ಸಾಮ - ಎಂಬಿವು ಆಚ್ಯಾದನಮಾಡಿಕೊಂಡಿರುವದರಿಂದ ಛಂದಸ್ಸು ಗಳು ; (ಇವು) ಈ ಸಂಸಾರವೃಕ್ಷಕ್ಕೆ ಎಲೆಗಳಂತೆ ಇರುವದರಿಂದ ಪರ್ಣಗಳು. ಹೇಗೆ ಎಲೆಗಳು ಮರವನ್ನು ಕಾಪಾಡುವದಕ್ಕಾಗಿ(ರುತ್ತವೆಯೋ) ಹಾಗೆಯೇ ವೇದಗಳು ಸಂಸಾರವೃಕ್ಷವನ್ನು ಕಾಪಾಡುವದಕ್ಕಾಗಿ(ರುವವು) ; ಏಕೆಂದರೆ (ಅವು) ಧರ್ಮಾ ಧರ್ಮಗಳನ್ನೂ ಅವುಗಳ ಕಾರಣವನ್ನೂ ಫಲವನ್ನೂ ತೋರಿಸುವದಕ್ಕಾಗಿಯೇ (ಹೊರಟಿವೆ).

ಮೇಲೆ ವಿವರಿಸಿರುವಂಥ ಸಂಸಾರವೃಕ್ಷವನ್ನು ಮೂಲಸಹಿತವಾಗಿ ಯಾವನು ಅರಿತುಕೊಂಡಿರುವನೋ ಅವನು ವೇದವನ್ನು ಬಲ್ಲವನು, ವೇದಾರ್ಥವನ್ನು ಬಲ್ಲವನು ಎಂದರ್ಥ. ಏಕೆಂದರೆ ಮೂಲದಿಂದೊಡಗೂಡಿದ ಈ ಸಂಸಾರವೃಕ್ಷಕ್ಕಿಂತ ಬೇರೆಯಾಗಿ ಅರಿತುಕೊಳ್ಳಬೇಕಾದದ್ದು (ಒಂದು) ಅಣುವಿನಷ್ಟೂ ಇರುವದಿಲ್ಲ.² ಆದ್ದರಿಂದ ಅವನೇ ಸರ್ವಜ್ಞನು, ಸರ್ವವೇದಾರ್ಥವನ್ನೂ ಬಲ್ಲವನು, ಎಂದು ಸಮೂಲಸಂಸಾರವೃಕ್ಷದ ಜ್ಞಾನವನ್ನು ಹೊಗಳಿರುತ್ತಾನೆ.

(ಭಾಷ್ಯ)

೮೯೩. ತಸ್ಮೈತಸ್ಯ ಸಂಸಾರವೃಕ್ಷಸ್ಯ ಅಪರಾ ಅವಯವಕಲ್ಪನಾ³ ಉಚ್ಯತೇ -

(ಭಾಷ್ಯಾರ್ಥ)

ಆ ಈ ಸಂಸಾರವೃಕ್ಷಕ್ಕೆ ಇನ್ನೊಂದು ಅವಯವಕಲ್ಪನೆಯನ್ನು ಹೇಳು ತ್ತಾನೆ :-

1. ಸೂ. ಭಾ. ೨-೧-೩೬ (ಭಾ. ಭಾ. ೪೨೫, ೪೨೬).
2. ಬೃ. ಭಾ ೧-೪-೨ರ (ಭಾ. ಭಾ. ೧೧೨) ಅವತರಣಿಕೆಯನ್ನು ನೋಡಿ.
3. 'ಅವಯವವ್ಯಾಪಾರಕಲ್ಪನಾ' ಎಂಬ ಮ|| ಮೈ|| ಪಾಠಕ್ಕೆ ಪ್ರತಿಪಾದ್ಯವಿಷಯದ ಅನುಗುಣವಾಗಲಿ ವ್ಯಾಖ್ಯಾನದ ಬೆಂಬಲವಾಗಲಿ ಇಲ್ಲ.

ಅಧಶ್ಲೋಧ್ವಂ ಪ್ರಸೃತಾಸ್ತಸ್ಯ ಶಾಖಾ

ಗುಣಪ್ರವೃದ್ಧಾ ವಿಷಯಪ್ರವಾಲಾಃ |

ಅಧಶ್ಚ ಮೂಲಾನ್ಯನುಸಂತಾನಿ

ಕರ್ಮಾನುಬಂಧಿನಿ ಮನುಷ್ಯಲೋಕೇ ||೨||

೨. ಕೆಳಕ್ಕೂ ಮೇಲಕ್ಕೂ ಅದರ ಶಾಖೆಗಳು ಹಬ್ಬಿಕೊಂಡಿರುತ್ತವೆ. (ಅವು) ಗುಣಗಳಿಂದ ಬೆಳೆದುಕೊಂಡಿರುತ್ತವೆ, ವಿಷಯಗಳೆಂಬ ಚಿಗುರುಗಳುಳ್ಳವಾಗಿವೆ ; ಕೆಳಗಿನದಾದ ಮನುಷ್ಯಲೋಕದಲ್ಲಿ ಕರ್ಮದ ಅನುಭವವುಳ್ಳ ಬೇರುಗಳು ವ್ಯಾಪಿಸಿಕೊಂಡಿರುತ್ತವೆ.

(ಭಾಷ್ಯ)

೮೯೪. ಅಧಃ ಮನುಷ್ಯಾದಿಭ್ಯಃ ಯಾವತ್ ಸ್ಥಾವರಮ್¹ ಊರ್ಧ್ವಂ ಚ ಯಾವತ್ “ಬ್ರಹ್ಮಾ ವಿಶ್ವಸೃಜೋ ಧರ್ಮಃ”² (ಮನು. ೧೨-೫೦) ಇತ್ಯೇತದಂತಂ ಯಥಾಕರ್ಮ ಯಥಾಶ್ರುತಂ ಜ್ಞಾನಕರ್ಮಫಲಾನಿ ತಸ್ಯ ವ್ಯಕ್ತಸ್ಯ ಶಾಖಾ ಇವ ಶಾಖಾಃ ಪ್ರಸೃತಾಃ ಪ್ರಗತಾಃ | ಗುಣಪ್ರವೃದ್ಧಾಃ | ಗುಣೈಃ ಸತ್ತ್ವರಜಸ್ತಮೋಭಿಃ ಪ್ರವೃದ್ಧಾಃ ಸ್ಥೂಲೀಕೃತಾಃ ಉಪಾದಾನಭೂತೈಃ | ವಿಷಯಪ್ರವಾಲಾಃ ವಿಷಯಾಃ ಶಬ್ದಾದಯಃ ಪ್ರವಾಲಾ ಇವ ದೇಹಾದಿಕರ್ಮಫಲೇಭ್ಯಃ ಶಾಖಾಭ್ಯಃ³ ಅಜ್ಞುರೀಭವಂತೀವ | ತೇನ ವಿಷಯಪ್ರವಾಲಾಃ ಶಾಖಾಃ | ಸಂಸಾರವ್ಯಕ್ತಸ್ಯ ಪರಮಮೂಲಮ್⁴ ಉಪಾದಾನಂ ಕಾರಣಂ ಪೂರ್ವಮ್ ಉಕ್ತಮ್ | ಅಧ ಇದಾನೀಂ ಕರ್ಮಫಲಜನಿತರಾಗ-ದ್ವೇಷಾದಿವಾಸನಾಃ ಮೂಲಾನೀವ ಧರ್ಮಾಧರ್ಮಪ್ರವೃತ್ತಿಕಾರಣಾನಿ ಅವಾಂತರ-ಭಾವೀನಿ ತಾನಿ ಅಧಶ್ಚ ದೇವಾದ್ಯಪೇಕ್ಷಯಾ⁵ ಮೂಲಾನಿ ಅನುಸಂತಾನಿ ಅನು-ಪ್ರವಿಷ್ಟಾನಿ | ಕರ್ಮಾನುಬಂಧಿನಿ ಕರ್ಮ ಧರ್ಮಾಧರ್ಮಲಕ್ಷಣಂ ಅನುಬಂಧಃ

1. ಇಲ್ಲಿ ‘ಅತಃ’ ಎಂದು ಹೆಚ್ಚಾಗಿ ಮ|| ಮೈ||

2. ‘ಬ್ರಹ್ಮಣಃ ವಿಶ್ವಸೃಜೋ ಧರ್ಮಃ’ ಎಂಬ ಅ|| ಮ|| ಮೈ|| ವಾ|| ಗಳಿಗಿಂತ ಈ ಪಾಠವೇ ಮೇಲು ; ಏಕೆಂದರೆ ಇದು ಮನುಷ್ಯತ್ವಕ್ಕೆ ಹೊಂದುಗೆಯಾಗಿದೆ.

3. ‘ಶಾಖಾದಿಭ್ಯಃ’ ಎಂಬ ಮ|| ಮೈ|| ಪಾಠಗಳಲ್ಲಿ ಆದಿ ಹೆಚ್ಚು.

4. ‘ಪರಂ ಮೂಲಮ್’ ನಿ|| ವಾ||

5. ‘ದೇವಾದ್ಯಪೇಕ್ಷಯಾ’ ಎಂಬ ಅ|| ನಿ|| ಗು|| ಪಾಠಗಳಿಗಿಂತ ಈ ಮ|| ಮೈ|| ಪಾಠವೇ ಮೇಲು.

ಪಶ್ಚಾದ್ಭಾವೀ ಯೇಷಾಮ್ ಉದ್ಭೂತಿಮ್ ಅನು ಉದ್ಭವತಿ¹ ತಾನಿ ಕರ್ಮಾನು-
ಬನ್ಧಿನಿ | ಮನುಷ್ಯಲೋಕೇ ವಿಶೇಷತಃ | ಅತ್ರ ಹಿ ಮನುಷ್ಯಾಣಾಂ ಕರ್ಮಾಧಿ-
ಕಾರಃ ಪ್ರಸಿದ್ಧಃ ||೨||

(ಭಾಷ್ಯಾರ್ಥ)

ಮನುಷ್ಯರೇ ಮುಂತಾದವರಿಗಿಂತ² ಕೆಳಗೆ ಸ್ಥಾವರದವರೆಗೆ ಮೇಲಕ್ಕೂ ಎಂದರೆ
“ಬ್ರಹ್ಮ, ಪ್ರಪಂಚವನ್ನು ಸೃಷ್ಟಿಸುವ ಪ್ರಜಾಪತಿಗಳು, ಧರ್ಮನು” ಎಂಬವರೆಗೂ³
(ಮನು. ೧೨-೫೦) ಕರ್ಮಾನುಸಾರವಾಗಿಯೂ ಭಾವನಾನುಸಾರವಾಗಿಯೂ⁴ ಜ್ಞಾನ
ಕರ್ಮಗಳ ಫಲಗಳು, ಆ ಮರದ ಕೊಂಬೆಗಳಂತಿರುವದರಿಂದ ಶಾಖೆಗಳು, ಹಬ್ಬಿ
ಕೊಂಡಿರುತ್ತವೆ, ಹೋಗಿರುತ್ತವೆ, (ಅವು) ಗುಣಗಳಿಂದ ಬೆಳೆದುಕೊಂಡಿರುತ್ತವೆ.
ಗುಣಗಳಿಂದ - ಉಪಾದಾನವಾಗಿರುವ ಸತ್ತ್ವರಜಸ್ತಮಗಳಿಂದ⁵ - ಬೆಳೆದುಕೊಂಡಿರು
ತ್ತವೆ, ದಪ್ಪವಾಗಿ ಮಾಡಲ್ಪಟ್ಟಿರುತ್ತವೆ. ವಿಷಯಗಳೆಂಬ ಚಿಗುರುಗಳುಳ್ಳವಾಗಿವೆ ;
ವಿಷಯಗಳಾದ ಶಬ್ದಾದಿಗಳು ಚಿಗುರುಗಳಂತೆ ದೇಹವೇ ಮುಂತಾದವುಗಳ ಕರ್ಮದ
ಫಲವಾಗಿರುವ ಶಾಖೆಗಳಿಂದ ಚಿಗುರುಗಳಂತೆ ಮೊಳಕೆಯಾಗುವಂತಿರುವವು.⁶ ಆದ್ದ
ರಿಂದ ಶಾಖೆಗಳು ವಿಷಯಗಳೆಂಬ ಚಿಗುರುಗಳುಳ್ಳವು (ಎಂದಿರುತ್ತದೆ).

ಸಂಸಾರವೆಂಬ ಮರದ ತಾಯಿಬೇರಾಗಿರುವ ಉಪಾದಾನಕಾರಣವನ್ನು ಹಿಂದೆ
(ಊರ್ಧ್ವಮೂಲಮ್ ಎಂದು) ಹೇಳಿತ್ತು. ಇನ್ನು ಈಗ ಕರ್ಮಫಲದಿಂದಾಗುವ

1. 'ಅನುಭವನ್ತಿ' ನಿ|| ; 'ಅನು ಉದ್ಭವನ್ತಿ' ಮ|| ಎಂಬ ಪಾಠಗಳಿಗಿಂತ ಈ ಮೈ|| ಗು||
ವಾ|| ಪಾಠವು ಮೇಲು.

2. ಮನುಷ್ಯರು, ದೇವತೆಗಳು - ಮುಂತಾದವರಿಗಿಂತ ಕೆಳಗಿನ ಜನ್ಮಗಳು 'ಅಧಃ' ಎಂಬ
ಮಾತಿನಿಂದ ಉಕ್ತವಾಗಿವೆ.

3. ಕರ್ಮದ ಫಲವನ್ನು ಹೀಗೆ ಬ್ರಹ್ಮಾದಿಸ್ಥಾವರಾಂತವಾಗಿ ವರ್ಣಿಸಿರುವದನ್ನು ಸೂ. ಭಾ.
೧-೧-೪, (ಭಾ. ಭಾ. ೪೨) ೧-೨-೨೦ (ಭಾ. ಭಾ. ೨೯೫) ಮುಂತಾದ ಕಡೆಗಳಲ್ಲಿ
ಕಾಣಬಹುದು.

4. ಕ. ಭಾ. ೨-೨-೨ (ಭಾ. ಭಾ. ೧೪೦)

5. ಹಿಂದಿನ ಅಧ್ಯಾಯದಲ್ಲಿ ೧೪, ೧೫, ೧೬ನೆಯ ಶ್ಲೋಕಗಳಲ್ಲಿ ಹೇಳಿರುವಂತೆ
ಗುಣಗಳಿಂದಲೇ ಆಯಾ ಫಲಗಳಾಗುತ್ತವೆ.

6. ಆಯಾ ಧರ್ಮಾರ್ಥರ್ಮಗಳ ಫಲವಾಗಿ ಜನ್ಮಗಳೂ ಆ ಜನ್ಮಗಳ ಭೋಗಕ್ಕೆ ತಕ್ಕಂತೆ
ವಿಷಯಗಳೂ ಉಂಟಾಗುವವು. ಆದ್ದರಿಂದ ವಿಷಯಗಳನ್ನು ಶಾಖೆಗಳಲ್ಲಿ ಮೊಳೆಯುವ
ಚಿಗುರುಗಳು ಎಂದು ಕರೆದಿದೆ ಎಂದು ಭಾವ.

ರಾಗದ್ವೇಷಗಳೇ ಮುಂತಾದ ವಾಸನೆಗಳು ಬೇರುಗಳಂತೆ ಧರ್ಮಾಧರ್ಮಗಳಲ್ಲಿ ತೊಡಗುವದಕ್ಕೆ ಕಾರಣವಾಗಿರುವದರಿಂದ (ಅವು ಸಿಡಿಬೇರುಗಳಾಗಿರುತ್ತವೆ ಯೆಂದು ಹೇಳಿರುತ್ತದೆ). ಅವು ದೇವತೆಗಳೇ ಮುಂತಾದವರಿಗೆ ಹೋಲಿಸಿದರೆ ಕೆಳಗಡೆಯೂ ವ್ಯಾಪಿಸಿಕೊಂಡಿರುತ್ತವೆ, ಬಂದು ಸೇರಿಕೊಂಡಿರುತ್ತವೆ.¹ ಕರ್ಮದ ಅನುಬಂಧವುಳ್ಳವಾಗಿರುತ್ತವೆ ; ಧರ್ಮಾಧರ್ಮರೂಪವಾದ ಕರ್ಮವು ಅನುಬಂಧ ವಾಗಿರುತ್ತದೆ, ಆಮೇಲೆ ಉಂಟಾಗುತ್ತದೆ, ಆ (ಮೂಲಗಳು) ಹುಟ್ಟಿದಮೇಲೆ ಹುಟ್ಟುತ್ತದೆ ; (ಆದ್ದರಿಂದ) ಅವು ಕರ್ಮವೆಂಬ ಅನುಬಂಧವುಳ್ಳವಾಗಿರುತ್ತವೆ. (ಅದರಲ್ಲಿಯೂ) ಮನುಷ್ಯಲೋಕದಲ್ಲಿ ವಿಶೇಷವಾಗಿ (ಕರ್ಮಾನುಬಂಧಿಗಳಾಗಿರು ತ್ತವೆ.) ಏಕೆಂದರೆ ಇಲ್ಲಿಯೇ ಮನುಷ್ಯರಿಗೆ ಕರ್ಮದಲ್ಲಿ ಅಧಿಕಾರವಿರುವದೆಂಬುದು ಪ್ರಸಿದ್ಧವಾಗಿರುತ್ತದೆ.

ಸಂಸಾರದಲ್ಲಿ ಆಸಕ್ತಿಯಿಲ್ಲದವರಿಗೆ ಪರಮಪುರುಷಾರ್ಥ

ನ ರೂಪಮಸ್ಯೇಹ ತಥೋಪಲಭ್ಯತೇ

ನಾನ್ತೋ ನ ಚಾದಿರ್ನ ಚ ಸಂಪ್ರತಿಷ್ಠಾ |

ಅಶ್ವತ್ಥಮೇನಂ ಸುವಿರೂಢಮೂಲ-

ಮಸಜ್ಗಶಸ್ತ್ರೇಣ ದೃಢೇನ ಛಿತ್ವಾ ||೩||

ತತಃ ಪದಂ ತತ್ಪರಿಮಾರ್ಗಿತವ್ಯಂ

ಯಸ್ಮಿನ್ ಗತಾ ನ ನಿವರ್ತನ್ತಿ ಭೂಯಃ |

ತಮೇವ ಚಾದ್ಯಂ ಪುರುಷಂ ಪ್ರಪದ್ಯೇ

ಯತಃ ಪ್ರವೃತ್ತಿಃ ಪ್ರಸೃತಾ ಪುರಾಣೇ ||೪||

೩-೪. ಇಲ್ಲಿ ಇದಕ್ಕೆ ಹಾಗೆ ರೂಪವು ಕಾಣಬರುವದಿಲ್ಲ ; ಅಂತವಾಗಲಿ ಆದಿಯಾಗಲಿ ಸಂಪ್ರತಿಷ್ಠೆಯಾಗಲಿ (ಕಾಣಬರುವ)ದಿಲ್ಲ. ಈ ಸುವಿರೂಢ ಮೂಲವಾದ ಅಶ್ವತ್ಥವನ್ನು ದೃಢವಾದ ಅಸಂಗಶಸ್ತ್ರದಿಂದ ಛೇದಿಸಿ ಆಮೇಲೆ ಯಾವಲ್ಲಿಗೆ ಹೋದವರು ಮತ್ತೆ ಹಿಂತೆರಳುವದಿಲ್ಲವೋ ಆ ಪದವನ್ನು

1. ಇಲ್ಲಿ ಚಶಬ್ದದ ಸ್ವಾರಸ್ಯದಿಂದ ದೇವತೆಗಳಿಗೂ ವಾಸನೆಗಳುಂಟೆಂದು ಏರ್ಪಡುತ್ತದೆ. ಬೇರೂ ಎರಡು ಕಡೆಗೆ, ಕೊಂಬೆಗಳೂ ಎರಡು ಕಡೆಗೆ - ಹೀಗಿರುವ ಮರವನ್ನು ಕಡಿಯುವುದು ಬಲುಕಷ್ಟ - ಎಂದು ಭಾವ.

ಪರಿಮಾರ್ಗಣಮಾಡಬೇಕು. “ಪುರಾಣವಾದ ಈ ಪ್ರವೃತ್ತಿಯು ಯಾವಾತ ನಿಂದ ಹೊರಟುಬಂದಿರುವದೋ ಅದೇ ಆದ್ಯಪುರುಷನನ್ನು ಶರಣು ಹೊಕ್ಕಿದ್ದೇನೆ” (ಎಂದು ಪರಿಮಾರ್ಗಣಮಾಡಬೇಕು.)

(ಭಾಷ್ಯ)

೮೯೫. ಯಸ್ತ್ವಯಂ ವರ್ಣಿತಃ ಸಂಸಾರವೃಕ್ಷಃ, ನ ರೂಪಮ್ ಅಸ್ಯ ಇಹ ಯಥಾ ಉಪವರ್ಣಿತಂ ತಥಾ ನೈವ ಉಪಲಭ್ಯತೇ¹ | ಸ್ವಪ್ನಮರೀಚ್ಯುದಕಮಾಯಾ-ಗನ್ದರ್ವನಗರಸಮತ್ಪಾತ್ ದೃಷ್ಟನಷ್ಟಸ್ವರೂಪೋ ಹಿ ಸಃ ಇತಿ | ಆತ ಏವ ನಾಂತಃ ನ ಪರ್ಯಂತಃ ನಿಷ್ಠಾ ಪರಿಸಮಾಪ್ತಿರ್ವಾ² ವಿದ್ಯತೇ | ತಥಾ ನ ಚ ಆದಿಃ | ಇತ ಆರಭ್ಯ ಅಯಂ ಪ್ರವೃತ್ತಃ ಇತಿ ನ ಕೇನಚಿತ್ ಗಮ್ಯತೇ | ನ ಚ ಸಂಪ್ರತಿಷ್ಠಾ ಸ್ಥಿತಿಃ ಮಧ್ಯಮ್ ಅಸ್ಯ ನ ಕೇನಚಿತ್ ಉಪಲಭ್ಯತೇ | ಅಶ್ವತ್ಥಮ್ ಏನಂ ಯಥೋಕ್ತಂ ಸುವಿರೂಢ-ಮೂಲಮ್ | ಸುಷ್ಪು ವಿರೂಢಾನಿ ವಿರೋಹಂ ಗತಾನಿ ಸುದೃಢಾನಿ ಮೂಲಾನಿ ಯಸ್ಯ ತಮೇನಂ ಸುವಿರೂಢಮೂಲಮ್ | ಅಸಜ್ಗಶಸ್ತ್ರೇಣ ಅಸಜ್ಗಃ ಪುತ್ರವಿತ್ತ-ಲೋಕೈಷಣಾದಿಭ್ಯೋ ವ್ಯುತ್ಥಾನಮ್ | ತೇನ ಅಸಜ್ಗಶಸ್ತ್ರೇಣ ದೃಢೇನ ಪರಮಾತ್ಮಾ-ಭಿಮುಖ್ಯನಿಶ್ಚಯದೃಢೀಕೃತೇನ ಪುನಃಪುನಃ ವಿವೇಕಾಭ್ಯಾಸಾಶ್ಮನಿಶಿತೇನ ಛಿತ್ವಾ ಸಂಸಾರವೃಕ್ಷಂ ಸಬೀಜಮ್ ಉದ್ಧೃತ್ಯ ||೨||

(ಭಾಷ್ಯಾರ್ಥ)

ಹೀಗೆ ವರ್ಣಿಸಿದ ಸಂಸಾರವೃಕ್ಷವುಂಟಷ್ಟೆ, ಇದಕ್ಕೆ ಇಲ್ಲಿ ಮೇಲೆ ಹೇಗೆ ವರ್ಣಿಸಿದೆಯೋ ಹಾಗಿರುವ³ ರೂಪವು ಕಾಣಬರುವದೇ ಇಲ್ಲ. ಕನಸು, ಬಿಸಿಲು ಕುದುರೆಯ ನೀರು, ಮಾಯೆ, ಗಂಧರ್ವನಗರ - ಇವುಗಳಂತೆ ಇರುತ್ತದೆಯಾದ್ದರಿಂದ ತೋರಿಹಾರುವದೇ (ಇದರ) ಸ್ವರೂಪವು. ಆದ್ದರಿಂದಲೇ (ಇದಕ್ಕೆ) ಅಂತವು , ಕೊನೆ, ನಿಷ್ಕೆಯು (ಇಲ್ಲಿಗೆ) ಮುಗಿಯುವದೆಂಬುದೂ ಇಲ್ಲ. ಹಾಗೂ ಆದಿಯೂ ಇಲ್ಲ, ‘ಇಲ್ಲಿಂದ ಮೊದಲಾಗಿ ಇದು ಹೊರಟಿರುತ್ತದೆ’ ಎಂದು ಯಾರಿಗೂ

1. ‘ನೋಪಲಿಪ್ಯತೇ’ ಮ||

2. ‘ಸಮಾಪ್ತಿರ್ವಾ’ ನಿ|| ವಾ||

3. ಬ್ರಹ್ಮದಿಂದ ಬಂದಿದೆಯಾಗಿ ಬ್ರಹ್ಮವೇ ಎಂದು ಹಿಂದೆ ವರ್ಣಿಸಿದ ರೂಪವು ಕಾಣಬರುವದಿಲ್ಲ ; ಇದರ ಅಧ್ಯಸ್ವರೂಪವೇ ಕಾಣುತ್ತಿರುವದು.

ತಿಳಿಯುವಂತಿಲ್ಲ, ಇದಕ್ಕೆ ಸಂಪ್ರತಿಷ್ಠೆಯೂ ಇಲ್ಲ. (ಸಂಪ್ರತಿಷ್ಠೆ ಎಂದರೆ) ಸ್ಥಿತಿ, ನಡುವೆ ; (ಇದೂ) ಯಾರಿಗೂ ತಿಳಿಯುವಂತಿಲ್ಲ.¹

ಮೇಲೆ ಹೇಳಿದ ಈ ಅಶ್ವತ್ಥವನ್ನು ಸುವಿರೂಢಮೂಲವಾದ - ಚೆನ್ನಾಗಿ ವಿರೂಢವಾದ ಬಿಟ್ಟುಕೊಂಡಿರುವ ಬಲುಗಟ್ಟಿಯಾಗಿರುವ ಬೇರುಗಳು ಯಾವದಕ್ಕೆ (ಇರುವವೋ) ಅಂಥ ಈ ಸುವಿರೂಢಮೂಲವಾದ (ಮರವನ್ನು) - ಅಸಂಗ ಶಸ್ತ್ರದಿಂದ ; ಅಸಂಗವೆಂದರೆ ಮಕ್ಕಳು, ಹಣ, ಲೋಕ - ಇವುಗಳ ಏಷಣೆಯೇ ಮುಂತಾದವುಗಳನ್ನು ಬಿಟ್ಟುಬಿಡುವದು.² ದೃಢವಾಗಿರುವ ಪರಮಾತ್ಮನ ಕಡೆಗೆ ತಿರುಗುವ ನಿಶ್ಚಯದಿಂದ ಗಟ್ಟಿಮಾಡಿಕೊಂಡಿರುವ, ಮತ್ತೆಮತ್ತೆ ವಿವೇಕಾಭ್ಯಾಸವೆಂಬ (ಒರೆ)ಗಲ್ಲಿನಲ್ಲಿ ಸಾಣೆಹಿಡಿದಿರುವ, ಆ ಅಸಂಗವೆಂಬ ಶಸ್ತ್ರದಿಂದ ಕತ್ತರಿಸಿ ಹಾಕಿ, ಸಂಸಾರವೃಕ್ಷವನ್ನು ಬೀಜಸಹಿತವಾಗಿ ಕಿತ್ತು ಹಾಕಿ, -

(ಭಾಷ್ಯ)

೮೯೬. ತತಃ ಪಶ್ಚಾತ್ ಯತ್³ ಪದಂ ವೈಷ್ಣವಂ ತತ್ ಪರಿಮಾರ್ಗಿತವ್ಯಮ್ | ಪರಿಮಾರ್ಗಣಮ್ ಅನ್ವೇಷಣಮ್ | ಜ್ಞಾತವ್ಯಮ್ ಇತ್ಯರ್ಥಃ | ಯಸ್ಮಿನ್ ಪದೇ ಗತಾಃ ಪ್ರವಿಷ್ಟಾಃ ನ ನಿವರ್ತಂತಿ ನಾವರ್ತಂತೇ ಭೂಯಃ ಪುನಃ ಸಂಸಾರಾಯ | ಕಥಂ ಪರಿಮಾರ್ಗಿತವ್ಯಮ್ ಇತಿ ? ಆಹ - ತಮೇವ ಚ ಯಃ ಪದಶಬ್ದೇನ ಉಕ್ತಃ ಆದ್ಯಮ್ ಆದೌ ಭವಂ ಪುರುಷಂ ಪ್ರಪದ್ಯೇ ಇತ್ಯೇವಂ ಪರಿಮಾರ್ಗಿತವ್ಯಂ ತಚ್ಚರಣತಯಾ ಇತ್ಯರ್ಥಃ | ಕೋಽಸೌ ಪುರುಷ ಇತಿ ? ಉಚ್ಯತೇ | ಯತಃ ಯಸ್ಮಾತ್ ಪುರುಷಾತ್ ಸಂಸಾರಮಾಯಾವೃಕ್ಷಪ್ರವೃತ್ತಿಃ ಪ್ರಸೃತಾ ನಿಸೃತಾ ಐನ್ದ್ರಜಾಲಿಕಾದಿವ ಮಾಯಾ ಪುರಾಣೇ ಚಿರಂತನೀ ||೪||

(ಭಾಷ್ಯಾರ್ಥ)

ಆಮೇಲೆ ಬಳಿಕ ಯಾವದು ವಿಷ್ಣುವಿನ ಪದವೋ⁴ ಅದನ್ನು ಪರಿಮಾರ್ಗಣೆ ಮಾಡಬೇಕು. ಪರಿಮಾರ್ಗಣೆ ಎಂದರೆ ಹುಡುಕುವದು ; (ಹುಡುಕಬೇಕು ಎಂದರೆ)

1. ಸಂಸಾರವು ತೋರುವ ರೂಪದಿಂದ ಅಚಿಂತ್ಯವಾಗಿದೆ ; ಅದರ ಮೊದಲು, ನಡುವೆ, ತುದಿ - ಯಾವದೂ ತಿಳಿಯುವಹಾಗಿಲ್ಲ. ಪರಮಾರ್ಥವಾಗಿ ಅದು ಆತ್ಮನೇ ಆಗಿರುವದರಿಂದ ಆ ರೂಪದಿಂದಲೇ ಅದನ್ನು ತಿಳಿದುಕೊಳ್ಳಬೇಕು.

2. ಬೃ. ೩-೫-೧ ; ಏಷಣೆಯಿಂದ ಕರ್ಮಗಳನ್ನು ಮಾಡುವದು, ಫಲಗಳನ್ನು ಪಡೆದು ಉಪಭೋಗಿಸುವದು - ಇವುಗಳನ್ನು ಮುಂತಾದ ಎಂಬ ಶಬ್ದದಿಂದ ಸೂಚಿಸಿದೆ.

3. ನಿ|| ಆ|| ಗಳಲ್ಲಿಲ್ಲವಾದರೂ ಇರಬೇಕಾದದ್ದು ಅವಶ್ಯ.

4. ಕ. ೧-೩-೯ ರ ಸೂಚನೆ.

ಅರಿತುಕೊಳ್ಳಬೇಕು ಎಂದರ್ಥ. ಯಾವ ಪದದಲ್ಲಿಗೆ ಹೋದವರು (ಯಾವದನ್ನು) ಸೇರಿಕೊಂಡವರು ಮತ್ತೆ ಇನ್ನೊಂದು ಸಲ ಸಂಸಾರಕ್ಕೆ (ನ ನಿವರ್ತನಿ) ಹಿಂತೆರಳುವುದಿಲ್ಲವೋ (ಅದನ್ನು ಪರಿಮಾರ್ಗಣೆ ಮಾಡಬೇಕು.) ಹೇಗೆ ಪರಿಮಾರ್ಗಣೆ ಮಾಡಬೇಕು ? ಎಂದರೆ ಹೇಳುತ್ತಾನೆ : ಯಾವನನ್ನು (ಮೇಲೆ) ಪದ ಎಂಬ ಮಾತಿ ನಿಂದ ಹೇಳಲಾಗಿದೆಯೋ ಅವನನ್ನೇ (ಆ) ಆದ್ಯನಾದ ಆದಿಯಲ್ಲಿರುವ ಪುರುಷನನ್ನೇ (ಶರಣು) ಹೊಂದಿದ್ದೇನೆ ಎಂದೀ ಪರಿಯಲ್ಲಿ ಅವನನ್ನೇ ಶರಣು(ಮಾಡಿಕೊಂಡು) ಹುಡುಕಬೇಕು ಎಂದರ್ಥ. ಆ ಪುರುಷನು ಯಾರು ? ಎಂದರೆ ಹೇಳುತ್ತಾನೆ : ಯಾವಾತ ನಿಂದ ಯಾವ ಪುರುಷನಿಂದ ಪುರಾಣವಾದ ಪುರಾತನವಾದ ಸಂಸಾರವೆಂಬ ಮಾಯಾ ವೃಕ್ಷದ ಪ್ರವೃತ್ತಿಯು ಇಂದ್ರಜಾಲಗಾರನಿಂದ ಮಾಯೆಯು (ಹೊರಟುಬಂದಿರು¹) ವಂತೆ ಹೊರಟುಬಂದಿರುವದೋ (ಉಂಟಾಗಿ) ಈಚೆಗೆ ಬಂದಿರುವದೋ (ಆತನನ್ನೇ ಶರಣುಹೊಂದಿರುತ್ತೇನೆ ಎಂದು ಪರಿಮಾರ್ಗಣೆ ಮಾಡಬೇಕು.)

(ಭಾಷ್ಯ)

೮೯೭. ಕಥಂಭೂತಾಃ ತತ್ಪದಂ ಗಚ್ಛಂತಿ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಆ ಪದವನ್ನು ಎಂಥವರು ಸೇರುತ್ತಾರೆ ? ಎಂದರೆ ಹೇಳುತ್ತಾನೆ :-

ನಿರ್ಮಾನಮೋಹಾ ಜಿತಸಂಸಾರೋಷಾ

ಅಧ್ಯಾತ್ಮನಿತ್ಯಾ ವಿನಿವೃತ್ತಕಾಮಾಃ |

ದ್ವಂದ್ವೈರ್ವಿಮುಕ್ತಾಃ ಸುಖದುಃಖಸಂಜ್ಞೈ-

ರ್ಗಚ್ಛಂತ್ಮೂಢಾಃ ಪದಮವ್ಯಯಂ ತತ್

||೫||

೫. ನಿರ್ಮಾನಮೋಹರೂ ಜಿತಸಂಗದೋಷರೂ ಅಧ್ಯಾತ್ಮನಿತ್ಯರೂ ವಿನಿವೃತ್ತಕಾಮರೂ ಸುಖದುಃಖಗಳೆಂಬ ಹೆಸರಿನ ದ್ವಂದ್ವಗಳಿಂದ ವಿಮುಕ್ತರೂ ಆಗಿರುವ ಅಮೂಢರು ಆ ಅವ್ಯಯವಾದ ಪದವನ್ನು ಸೇರುತ್ತಾರೆ.

(ಭಾಷ್ಯ)

೮೯೮. ನಿರ್ಮಾನಮೋಹಾಃ | ಮಾನಶ್ಚ ಮೋಹಶ್ಚ ಮಾನಮೋಹೌ | ತೌ

1. ಮಾಯಾವಿಯು ಹುಸಿತೋರಿಕೆಯಾದ ಮಾಯೆಯನ್ನು ಹರಡಿ ಅದರ ಅಸಾರತೆಯನ್ನೂ ತಿಳಿದಿರುವಂತೆ ಈಶ್ವರನೇ ಸಂಸಾರವನ್ನು ಹರಡಿಸಿದಾನೆ ; ಅದರ ಅಸಾರತೆಯನ್ನೂ ತಿಳಿಸಿಕೊಡಬಲ್ಲವನಾಗಿರುತ್ತಾನೆ.

ನಿರ್ಗತೌ ಯೇಭ್ಯಃ ತೇ ನಿರ್ಮಾನಮೋಹಾಃ ಮಾನಮೋಹವರ್ಜಿತಾಃ | ಜಿತಸಂಜ್ಞ-
ದೋಷಾಃ | ಸಂಜ್ಞ ಏವ ದೋಷಃ ಸಂಜ್ಞದೋಷಃ, ಜಿತಃ ಸಂಜ್ಞದೋಷಃ ಯೈಃ ತೇ
ಜಿತಸಂಜ್ಞದೋಷಾಃ | ಅಧ್ಯಾತ್ಮನಿತ್ಯಾಃ ಪರಮಾತ್ಮಸ್ವರೂಪಾಲೋಚನನಿತ್ಯಾಃ¹
ತತ್ಪರಾಃ | ವಿನಿವೃತ್ತಕಾಮಾಃ ವಿಶೇಷತಃ ನಿರ್ಲೇಪೇನ ನಿವೃತ್ತಾಃ ಕಾಮಾಃ ಯೇಷಾಂ ತೇ
ವಿನಿವೃತ್ತಕಾಮಾಃ | ಯತಯಃ ಸಂನ್ಯಾಸಿನಃ | ದ್ವಂದ್ವೈಃ ಪ್ರಿಯಾಪ್ರಿಯಾದಿಭಿಃ ವಿಮುಕ್ತಾಃ
ಸುಖದುಃಖಸಂಜ್ಞೈಃ ಪರಿತ್ಯಕ್ತಾ ಗಚ್ಛಂತಿ ಅಮೂಢಾಃ ಮೋಹವರ್ಜಿತಾಃ ಪದಮ್
ಅವ್ಯಯಂ ತತ್ ಯಥೋಕ್ತಮ್ ||೫||

(ಭಾಷ್ಯಾರ್ಥ)

ನಿರ್ಮಾನಮೋಹರು : ಮಾನವೂ ಮೋಹವೂ ಮಾನಮೋಹಗಳು ; ಇವು
ಯಾರಿಂದ ಸಂಪೂರ್ಣವಾಗಿ ಹೋಗಿಬಿಟ್ಟಿರುವವೋ ಅವರು ನಿರ್ಮಾನ ಮೋಹರು.
ಮಾನವೂ ಮೋಹವೂ ಇಲ್ಲದವರು (ಎಂದರ್ಥ). ಜಿತಸಂಜ್ಞದೋಷರು : ಸಂಜ್ಞೆಂಬ
ದೋಷವು, ಸಂಜ್ಞದೋಷವು. ಸಂಜ್ಞದೋಷವನ್ನು ಯಾರು ಗೆದ್ದುಕೊಂಡಿರುವರೋ
ಅವರು ಜಿತಸಂಜ್ಞದೋಷರು. ಅಧ್ಯಾತ್ಮನಿತ್ಯರು : ಪರಮಾತ್ಮಸ್ವರೂಪವನ್ನು
ಯಾವಾಗಲೂ ಆಲೋಚನೆಮಾಡುತ್ತಿರುವವರು, ಅದರಲ್ಲಿಯೇ ತಾತ್ಪರ್ಯವುಳ್ಳವರು
(ಎಂದರ್ಥ). ವಿನಿವೃತ್ತಕಾಮರು : ವಿಶೇಷವಾಗಿ, (ಒಂದಿಷ್ಟು) ಅಂಟದ ಹಾಗೆ,
ಯಾರ ಕಾಮಗಳು ತೊಲಗಿರುವವೋ ಅವರು ವಿನಿವೃತ್ತಕಾಮರು ; ಯತಿಗಳು,
ಸಂನ್ಯಾಸಿಗಳು. ಸುಖದುಃಖಗಳೆಂಬ ದ್ವಂದ್ವಗಳಿಂದ ಎಂದರೆ ಬೇಕಾದದ್ದು, ಬೇಡ
ವಾದದ್ದು - ಮುಂತಾದ (ಜೋಡಿಗಳಿಂದ) ವಿಮುಕ್ತರಾದವರು, ಬಿಡುಗಡೆಯನ್ನು
ಹೊಂದಿರುವವರು, (ಇಂಥ) ಅಮೂಢರು ಮೋಹವಿಲ್ಲದ (ಜನರು) ಮೇಲೆ
ಹೇಳಿರುವ ಅವ್ಯಯವಾದ ಆ ಪದವನ್ನು ಸೇರುತ್ತಾರೆ.

(ಭಾಷ್ಯ)

೮೯೯. ತದೇವ ಪದಂ ಪುನರ್ವಿಶಿಷ್ಯತೇ -

(ಭಾಷ್ಯಾರ್ಥ)

ಅದೇ ಪದವನ್ನೇ ಮತ್ತೂ (ಬೇರೆಯ) ವಿಶೇಷಣದಿಂದ ತಿಳಿಸುತ್ತಾನೆ :-

ನ ತದ್ಭಾಸಯತೇ ಸೂರ್ಯೋ ನ ಶಶಾಂಜ್ಯೋ ನ ಪಾವಕಃ |

ಯದ್ ಗತ್ವಾ ನ ನಿವರ್ತಂತೇ ತದ್ ಧಾಮ ಪರಮಂ ಮಮ

||೬||

1. 'ಆಲೋಚನೇ ನಿತ್ಯಾಃ' ಮ|| ಮೈ|| ಗು||

೬. ಅದನ್ನು ಸೂರ್ಯನು (ಬೆಳಗುವದಿಲ್ಲ). ಶಶಾಂಕನೂ (ಬೆಳಗುವದಿಲ್ಲ), ಪಾವಕನೂ (ಬೆಳಗುವದಿಲ್ಲ). ಯಾವ ಸ್ಥಾನವನ್ನು ಸೇರಿದರೆ ಹಿಂತೆರಳುವದಿಲ್ಲವೋ ಅದೇ ನನ್ನ ಪರಮಸ್ಥಾನವು.

(ಭಾಷ್ಯ)

೯೦೦. ತದ್ ಧಾಮ ಇತಿ ವ್ಯವಹಿತೇನ ಧಾಮ್ನಾ ಸಂಬಂಧ್ಯತೇ¹ | ತತ್ ಧಾಮ ತೇಜೋರೂಪಂ ಪದಂ ನ ಭಾಸಯತೇ ಸೂರ್ಯಃ ಆದಿತ್ಯಃ ಸರ್ವಾವಭಾಸನ ಶಕ್ತಿಮತ್ತ್ವೇಽಪಿ ಸತಿ | ತಥಾ ನ ಶಶಾಂಕಃ ಚಂದ್ರಃ | ನ ಪಾವಕಃ ನಾಗ್ನಿರಪಿ | ಯದ್ ಧಾಮ ವೈಷ್ಣವಂ ಪದಂ ಗತ್ವಾ ಪ್ರಾಪ್ಯ ನ ನಿವರ್ತಂತೇ ಯಚ್ಚ ಸೂರ್ಯಾದಿಃ ನ ಭಾಸಯತೇ ತದ್ ಧಾಮ ಪದಂ ಪರಮಂ ಮಮ ವಿಷ್ಣೋಃ ||೬||

(ಭಾಷ್ಯಾರ್ಥ)

(ಮೂಲದಲ್ಲಿರುವ) ತತ್ (ಆ) ಎಂಬ ಮಾತನ್ನು ದೂರದಲ್ಲಿರುವ ಧಾಮ (ಸ್ಥಾನವನ್ನು) ಎಂಬ (ಮಾತಿಗೆ) ಸಂಬಂಧಿಸಿಕೊಳ್ಳಬೇಕು. ಆ ಧಾಮವನ್ನು ಪ್ರಕಾಶರೂಪವಾದ (ವಿಷ್ಣು)ಪದವನ್ನು ಸೂರ್ಯನು ಆದಿತ್ಯನು, ಎಲ್ಲವನ್ನೂ ಬೆಳಗುವ ಶಕ್ತಿಯುಳ್ಳವನಾದರೂ ಬೆಳಗಲಾರನು. ಹಾಗೆಯೇ ಶಶಾಂಕನೂ ಚಂದ್ರನೂ (ಬೆಳಗಲಾರನು). ಪಾವಕನೂ ಅಗ್ನಿಯೂ ಬೆಳಗಲಾರನು.² ಯಾವ ಧಾಮವನ್ನು, ವೈಷ್ಣವಪದವನ್ನು ಸೇರಿದವರು ಪಡೆದವರು ಹಿಂತಿರುಗುವದಿಲ್ಲವೋ ಮತ್ತು ಯಾವದನ್ನು ಸೂರ್ಯನೇ ಮುಂತಾದದ್ದು ಬೆಳಗಲಾರದೋ ಆ ಧಾಮವು ವಿಷ್ಣುವಾದ ನನ್ನ ಪರಮಪದವು.

ಜೀವನು ಪರಮಾರ್ಥವಾಗಿ ಪರಮಾತ್ಮಸ್ವರೂಪನೇ

(ಭಾಷ್ಯ)

೯೦೧. “ಯದ್ಗತ್ವಾ ನ ನಿವರ್ತಂತೇ” (೧೫-೬) ಇತ್ಯುಕ್ತಮ್ | ನನು ಸರ್ವಾ ಹಿ ಗತಿಃ ಆಗತ್ಯಂತಾ | ‘ಸಂಯೋಗಾ ವಿಪ್ರಯೋಗಾಂತಾಃ’ (ಅಶ್ವ. ೪೪-೧೯) ಇತಿ ಹಿ ಪ್ರಸಿದ್ಧಮ್ | ಕಥಮ್ ಉಚ್ಯತೇ ತದ್ಧಾಮಗತಾನಾಂ ನಾಸ್ತಿ ನಿವೃತ್ತಿಃ ಇತಿ ? ಶೃಣು ತತ್ರ ಕಾರಣಮ್ -

(ಭಾಷ್ಯಾರ್ಥ)

(ಆಕ್ಷೇಪ) :- “ಯಾವ ಸ್ಥಾನವನ್ನು ಸೇರಿದರೆ ಹಿಂತೆರಳುವದಿಲ್ಲವೋ (ಅದು

1. ‘ಸಂಬಂಧ್ಯಃ’ ನಿ|| ಗು||

2. ಕ. ೨-೨-೧೫ ; ಮುಂ. ೨-೨-೧೧.

ನನ್ನ ಸ್ಥಾನವು) ಎಂದು (೧೫-೬) ಹೇಳಿದೆ. ಆದರೆ ಯಾವ ಗಮನವಾದರೂ ಆಗಮನದಲ್ಲಿ ಕೊನೆಗಾಣಬೇಕು. 'ಸೇರುವಿಕೆಗಳು ಅಗಲುವಿಕೆಯಲ್ಲಿ ಕೊನೆಗಾಣ ತಕ್ಕವು' (ಅಶ್ವ. ೪೪-೧೯) ಎಂಬುದು ಪ್ರಸಿದ್ಧವಲ್ಲವೆ ? (ಹೀಗಿರುವಲ್ಲಿ) ಆ ಧಾಮವನ್ನು ಸೇರಿದವರಿಗೆ ಹಿಂತಿರುಗುವಿಕೆಯಿಲ್ಲ ಎಂದು ಹೇಳುವುದು ಹೇಗೆ (ಸರಿ) ?
(ಸಮಾಧಾನ) :- ಇದಕ್ಕೆ ಕಾರಣವನ್ನು (ಹೇಳುವೆನು) ಕೇಳು :-

ಮಮೈವಾಂಶೋ ಜೀವಲೋಕೇ ಜೀವಭೂತಃ ಸನಾತನಃ |

ಮನಃಷಷ್ಠಾನೀನ್ದ್ರಿಯಾಣಿ ಪ್ರಕೃತಿಸ್ಥಾನಿ ಕರ್ಷತಿ

||೨||

೨. ಸನಾತನವಾದ ನನ್ನದೇ ಅಂಶವು ಜೀವಲೋಕದಲ್ಲಿ ಜೀವ ನಾಗಿದ್ದುಕೊಂಡು ಪ್ರಕೃತಿಯಲ್ಲಿರುವ, ಮನಸ್ಸೆಂಬ ಆರನೆಯದರೊಡಗೂಡಿದ ಇಂದ್ರಿಯಗಳನ್ನು ಸೆಳೆದುಕೊಳ್ಳುತ್ತದೆ.

(ಭಾಷ್ಯ)

೯೦೨. ಮಮೈವ ಪರಮಾತ್ಮನಃ ನಾರಾಯಣಸ್ಯ¹ | ಅಂಶಃ ಭಾಗಃ ಅವಯವಃ ಏಕದೇಶಃ ಇತಿ ಅನರ್ಥಾನ್ತರಮ್ | ಜೀವಲೋಕೇ ಜೀವಾನಾಂ ಲೋಕೇ ಸಂಸಾರೇ ಜೀವಭೂತಃ ಕರ್ತಾ ಭೋಕ್ತಾ ಇತಿ ಪ್ರಸಿದ್ಧಃ ಸನಾತನಃ ಚಿರಂತನಃ² | ಯಥಾ ಜಲಸೂರ್ಯಕಃ ಸೂರ್ಯಾಂಶಃ ಜಲನಿಮಿತ್ತಾಪಾಯೇ ಸೂರ್ಯಮೇವ ಗತ್ವಾ ನ ನಿವರ್ತತೇ,³ ತೇನೈವಾತ್ಮನಾ ಸಜ್ಜಚ್ಛತಿ, ಏವಮೇವ | ಯಥಾ ವಾ ಘಟಾದ್ಯುಪಾಧಿ ಪರಿಚ್ಛಿನ್ನಃ ಘಟಾದ್ಯಾಕಾಶಃ ಆಕಾಶಾಂಶಃ ಸನ್ ಘಟಾದಿನಿಮಿತ್ತಾಪಾಯೇ ಆಕಾಶಂ ಪ್ರಾಪ್ಯ ನ ನಿವರ್ತತೇ⁴ | ಅತಃ ಉಪಪನ್ನಮ್ ಉಕ್ತಂ "ಯದ್ ಗತ್ವಾ ನ ನಿವರ್ತನ್ತೇ"
(೧೫-೬) ಇತಿ ||

(ಭಾಷ್ಯಾರ್ಥ)

ನನ್ನದೇ ಎಂದರೆ ಪರಮಾತ್ಮನಾದ ನಾರಾಯಣನದೇ⁵ ಅಂಶವು. ಅಂಶ, ಭಾಗ, ಅವಯವ, ಏಕದೇಶ - ಇವೆಲ್ಲ ಪರ್ಯಾಯಶಬ್ದಗಳು. (ಈ ಅಂಶವು) ಜೀವ

1. ನಿ|| ಗು|| ವಾ|| ಗಳಲ್ಲಿಲ್ಲ.

2. ನಿ|| ಗು|| ಗಳಲ್ಲಿಲ್ಲ.

3. "ತಥಾ ಅಯಮಪ್ಯಂಶಃ ತೇನೈವಾತ್ಮನಾ ಸಜ್ಜಚ್ಛತಿ ಏವಮೇವ | ಯಥಾ ವಾ...."
ನಿ|| ಗು|| ವಾ||

4. 'ಇತ್ಯೇವಂ' ಎಂದು ಹೆಚ್ಚಾಗಿ ನಿ|| ಗು|| ವಾ||

5. 'ನಾರಾಯಣನದೇ ಅಂಶವು' ಎಂಬಲ್ಲಿ ಅಂಶವೇ ಎಂದು ಅವಧಾರಣೆಮಾಡಿಲ್ಲ ವೆಂಬುದನ್ನು ಲಕ್ಷಿಸಬೇಕು.

ಲೋಕದಲ್ಲಿ ಜೀವರುಗಳ ಲೋಕವಾದ ಸಂಸಾರದಲ್ಲಿ¹ ಜೀವಭೂತವಾಗಿ ಕರ್ತನು, ಭೋಕ್ತನು - ಎಂದು ಪ್ರಸಿದ್ಧವಾಗಿದೆ. (ಅದು) ಸನಾತನವು ಬಹುಕಾಲದಿಂದ ಇರುವ (ಅನಾದಿಯಾ)ದದ್ದು. ಹೇಗೆ ನೀರಿನಲ್ಲಿರುವ ಸೂರ್ಯನ ಪ್ರತಿಬಿಂಬವು ಸೂರ್ಯಾಂಶವಾಗಿದ್ದು ನೀರೆಂಬ ನಿಮಿತ್ತವು ಹೋಗಲಾಗಿ ಸೂರ್ಯನನ್ನೇ ಸೇರಿ ಹಿಂತಿರುಗದಿರುವದೋ, ಆ (ಸೂರ್ಯ) ರೂಪದಲ್ಲಿಯೇ ಬೆರೆತುಕೊಳ್ಳುವದೋ, ಅದರಂತೆಯೇ ; ಅಥವಾ ಹೇಗೆ ಗಡಿಗೆಯೇ ಮುಂತಾದ ಉಪಾಧಿಯಿಂದ ಕಟ್ಟುವಡೆದಿರುವ ಘಟಾಕಾಶವೇ ಮುಂತಾದದ್ದು ಆಕಾಶದ ಅಂಶವಾಗಿದ್ದುಕೊಂಡು ಗಡಿಗೆಯೇ ಮುಂತಾದ ನಿಮಿತ್ತವು ಹೋಗಲು ಆಕಾಶವನ್ನು ಸೇರಿ ಹಿಂತಿರುಗದಿರುವದೋ (ಅದರಂತೆ ಪರಮಾತ್ಮನ ಅಂಶವಾಗಿರುವ ಜೀವನೂ ಆ ಪದವನ್ನು ಸೇರಿದ ಬಳಿಕ ಹಿಂತಿರುಗುವದಿಲ್ಲ).² ಆದ್ದರಿಂದ “ಯಾವದನ್ನು ಸೇರಿದರೆ ಮರಳಿ ಬರುವದಿಲ್ಲವೋ” (೧೫-೬) ಎಂದು ಹೇಳಿದ್ದು ಯುಕ್ತವೇ ಆಗಿದೆ.

(ಭಾಷ್ಯ)

೯೦೩. ನನು ನಿರವಯವಸ್ಯ ಪರಮಾತ್ಮನಃ ಕುತೋಽವಯವಃ ಏಕದೇಶಃ, ಅಂಶಃ ಇತಿ ? ಸಾವಯವತ್ವೇ ಚ ವಿನಾಶಪ್ರಸಜ್ಞಃ, ಅವಯವವಿಭಾಗಾತ್ | ನೈಷ ದೋಷಃ | ಅವಿದ್ಯಾಕೃತೋಪಾಧಿಪರಿಚ್ಛಿನ್ನಃ ಏಕದೇಶಃ ಅಂಶ ಇವ ಕಲ್ಪಿತೋ ಯತಃ | ದರ್ಶಿತಶ್ಚ ಅಯಮರ್ಥಃ ಕ್ಷೇತ್ರಾಧ್ಯಾಯೇ ವಿಸ್ತರಶಃ | ಸ ಚ ಜೀವಃ ಮದಂಶತ್ವೇನ ಕಲ್ಪಿತಃ ಕಥಂ ಸಂಸರತಿ ಉತ್ಯಾಮತಿ ಚ ಇತಿ ? ಉಚ್ಯತೇ | ಮನಃಷಷ್ಠಾನಿ ಇನ್ದ್ರಿಯಾಣಿ ಶ್ರೋತ್ರಾದೀನಿ ಪ್ರಕೃತಿಸ್ಥಾನಿ ಸ್ವಸ್ಥಾನೇ ಕರ್ಣಶಷ್ಕುಲ್ಯಾದೌ ಪ್ರಕೃತೌ ಸ್ಥಿತಾನಿ ಕರ್ಷತಿ ಆಕರ್ಷತಿ ||೨||

(ಭಾಷ್ಯಾರ್ಥ)

(ಆಕ್ಷೇಪ) :- ನಿರವಯವನಾಗಿರುವ ಪರಮಾತ್ಮನಿಗೆ ಅವಯವವು ಏಕದೇಶ ರೂಪವಾದ ಅಂಶವು, ಎಲ್ಲಿಯದು ? (ಅವನಿಗೆ) ಅವಯವಗಳಿರುವವಾದರೆ (ಆ) ಅವಯವಗಳು ವಿಂಗಡವಾಗಲು ನಾಶವಾಗಬೇಕಾಗುವದಲ್ಲ !

(ಪರಿಹಾರ) :- ಇದೇನೂ ತಪ್ಪಲ್ಲ. ಏಕೆಂದರೆ ಅವಿದ್ಯೆಯಿಂದ ಆಗಿರುವ

1. ಹಿಂದಿರುಗದಿರುವದು ಪರಮಾತ್ಮನ ಲೋಕವು, ಮತ್ತೆಮತ್ತೆ ಹುಟ್ಟಿ ಸಾಯುವದು ಜೀವಲೋಕವು.

2. ಸೂ. ಭಾ. ೨-೨-೪೩, (ಭಾ. ಭಾ. ೧೫೮) ೨-೨-೫೦ (ಭಾ. ಭಾ. ೧೬೮) ನೋಡಿ. ಈಚಿನ ವೇದಾಂತಿಗಳು ಈ ದೃಷ್ಟಾಂತಗಳಿಂದ ಎರಡು ವಾದಗಳನ್ನೇ ಕಲ್ಪಿಸಿಕೊಂಡಿರುತ್ತಾರೆ. ಕ. ತ. ಪ. ೧-೧-೪, ಪು ೧೫೫ ನೋಡಿ.

ಉಪಾಧಿಯ ಎಲ್ಲೆ ಕಟ್ಟುಳ್ಳ ಏಕದೇಶವನ್ನೇ ಅಂಶದಂತೆ ಕಲ್ಪಿಸಿರುತ್ತದೆ. ಈ ವಿಷಯವನ್ನು ಕ್ಷೇತ್ರಾಧ್ಯಾಯದಲ್ಲಿ ವಿಸ್ತಾರವಾಗಿ ತೋರಿಸಿಕೊಟ್ಟು ಇರುತ್ತದೆ.

ಮತ್ತು (ಹೀಗೆ) ನನ್ನ ಅಂಶವೆಂದು ಕಲ್ಪಿತನಾಗಿರುವ ಆ ಜೀವನು ಸಂಸಾರದಲ್ಲಿ (ತೊಳಲು)ವದು ಹೇಗೆ ? (ದೇಹವನ್ನು ಬಿಟ್ಟು) ತೆರಳುವದು ಹೇಗೆ - ಎಂಬುದನ್ನು ಹೇಳುತ್ತೇನೆ, (ಕೇಳು). ಪ್ರಕೃತಿಯಲ್ಲಿರುವ ತನ್ನ ಸ್ಥಾನವಾದ ಕಿವಿಯ ಪೊಳ್ಳೇ ಮುಂತಾದದ್ದೆಂಬ ಪ್ರಕೃತಿಯಲ್ಲಿ ಇರುವ ಶ್ರೋತ್ರವೇ ಮುಂತಾದ - ಮನಸ್ಸೆಂಬ ಆರನೆಯ (ಇಂದ್ರಿಯ)ದೊಡಗೂಡಿರುವ - ಇಂದ್ರಿಯಗಳನ್ನು¹ ಸೆಳೆದು ಕೊಳ್ಳುತ್ತಾನೆ, (ತನ್ನ ಕಡೆಗೆ) ಜಗ್ಗುತ್ತಾನೆ.

(ಭಾಷ್ಯ)

೯೦೪. ಕಸ್ಮಿನ್ ಕಾಲೇ ?

(ಭಾಷ್ಯಾರ್ಥ)

ಯಾವ ಕಾಲದಲ್ಲಿ (ಸೆಳೆಯುತ್ತಾನೆ) ? ಎಂದರೆ :-

ಶರೀರಂ ಯದವಾಪ್ನೋತಿ ಯಚ್ಚಾಪ್ಯುತ್ಯಾಮತೀಶ್ವರಃ |

ಗೃಹೀತ್ವೈತಾನಿ ಸಂಯಾತಿ ವಾಯುರ್ಗನ್ಧಾನಿವಾಶಯಾತ್ ||೮||

೮. (ಆ) ಈಶ್ವರನು ಶರೀರವನ್ನು ಯಾವಾಗ ಪಡೆದುಕೊಳ್ಳುವನೋ ಮತ್ತು ಯಾವಾಗ (ಶರೀರವನ್ನು ಬಿಟ್ಟು) ತೆರಳುವನೋ ಆಗ ಇವುಗಳನ್ನು, ವಾಯುವು ಗಂಧಗಳನ್ನು (ತಮ್ಮ) ಆಶಯದಿಂದ (ಒಯ್ಯು) ವಂತೆ ತೆಗೆದುಕೊಂಡು ಹೋಗುತ್ತಾನೆ.

(ಭಾಷ್ಯ)

೯೦೫. ಯಚ್ಚಾಪಿ ಯದಾ ಚಾಪಿ ಉತ್ಯಾಮತಿ ಈಶ್ವರಃ ದೇಹಾದಿ ಸಂಜ್ಞಾತಸ್ವಾಮೀ ಜೀವಃ ತದಾ 'ಕರ್ಷತಿ' ಇತಿ ಶ್ಲೋಕಸ್ಯ ದ್ವಿತೀಯಪಾದಃ ಅರ್ಥವಶಾತ್ ಪ್ರಾಥಮ್ಯೇನ ಸಂಬಂಧ್ಯತೇ | ಯದಾ ಚ ಪೂರ್ವಸ್ಮಾತ್ ಶರೀರಾತ್ ಶರೀರಾಂತರಮ್ ಅವಾಪ್ನೋತಿ ತದಾ ಗೃಹೀತ್ವಾ ಏತಾನಿ ಮನಃಷಷ್ಠಾನಿ ಇನ್ದ್ರಿಯಾಣಿ

1. ಮನಸ್ಸು ಇಂದ್ರಿಯವೆಂಬ ಬಗ್ಗೆ ಭಾಷ್ಯಕಾರರ ಅಭಿಪ್ರಾಯವನ್ನು ಸೂ. ಭಾ. ೨-೪-೧೭ (ಭಾ. ಭಾ. ೨೦೧)ರಲ್ಲಿ ನೋಡಿ. ಈ ವಿಷಯಕ್ಕೆ ಈಚಿನ ವೇದಾಂತಿಗಳಲ್ಲಿ ವಿವಾದವುಂಟು.

ಸಂಯಾತಿ ಸಮ್ಯಕ್ ಯಾತಿ ಗಚ್ಛತಿ | ಕಿಮಿವ ಇತಿ ? ಆಹ - ವಾಯುಃ ಪವನಃ
ಗನ್ಧಾನಿವ ಆಶಯಾತ್ ಪುಷ್ಪಾದೇಃ ||೮||

(ಭಾಷ್ಯಾರ್ಥ)

ಈಶ್ವರನು, ದೇಹವೇ ಮುಂತಾದವುಗಳ ಸಂಘಾತದ ಒಡೆಯನಾದ ಜೀವನು¹ ಯಾವಾಗ (ದೇಹವನ್ನು ಬಿಟ್ಟು) ತೆರಳುವನೋ ಆಗ (ಇವುಗಳನ್ನು) 'ಸೆಳೆದು ಕೊಳ್ಳುತ್ತಾನೆ' ಎಂದು ಅರ್ಥವಶದಿಂದ ಶ್ಲೋಕದ ಎರಡನೆಯ ಪಾದವನ್ನು ಮೊದಲು ಸಂಬಂಧಿಸಿಕೊಳ್ಳಬೇಕು. ಮತ್ತು ಯಾವಾಗ ಹಿಂದಿನ ಶರೀರವನ್ನು ಬಿಟ್ಟು ಮತ್ತೊಂದು ಶರೀರವನ್ನು ಹೊಂದುವನೋ ಆಗ ಮನಸ್ಸೆಂಬ ಆರನೆಯ (ಇಂದ್ರಿಯ ದಿಂ)ದೊಡಗೂಡಿದ ಈ ಇಂದ್ರಿಯಗಳನ್ನು ತೆಗೆದುಕೊಂಡು ಸಂಯಾತಿ ಚೆನ್ನಾಗಿ ಹೋಗುತ್ತಾನೆ (ಮುಂದಕ್ಕೆ) ನಡೆಯುತ್ತಾನೆ. ಏತರಂತೆ ? ಎಂದರೆ ಹೇಳುತ್ತಾನೆ : ವಾಯುವು ಗಾಳಿಯು ಆಶಯವಾದ ಹೂವೇ ಮುಂತಾದದ್ದರಿಂದ ವಾಸನೆಗಳನ್ನು (ಕೊಂಡೊಯ್ಯುವಂತೆ.

(ಭಾಷ್ಯ)

೯೦೬. ಕಾನಿ ಪುನಸ್ತಾನಿ ಇತಿ ?

(ಭಾಷ್ಯಾರ್ಥ)

ಆ (ಆರು ಇಂದ್ರಿಯ)ಗಳಾದರೂ ಯಾವುವು ? ಎಂದರೆ :-

ಶ್ರೋತ್ರಂ ಚಕ್ಷುಃ ಸ್ಪರ್ಶನಂ ಚ ರಸನಂ ಘ್ರಾಣಮೇವ ಚ |

ಅಧಿಷ್ಠಾಯ ಮನಶ್ಚಾಯಂ ವಿಷಯಾನುಪಸೇವತೇ

||೯||

೯. ಶ್ರೋತ್ರ, ಚಕ್ಷುಸ್ಸು, ಸ್ಪರ್ಶನ, ರಸನೆ, ಘ್ರಾಣ, ಮತ್ತು ಮನಸ್ಸು - ಇವುಗಳಲ್ಲಿದ್ದುಕೊಂಡು ಇವನು ವಿಷಯಗಳನ್ನು ಉಪಸೇವಿಸುತ್ತಾನೆ.

(ಭಾಷ್ಯ)

೯೦೭. ಶ್ರೋತ್ರಂ ಚಕ್ಷುಃ ಸ್ಪರ್ಶನಂ ಚ ತ್ವಗಿನ್ದ್ರಿಯಂ ರಸನಂ ಘ್ರಾಣಮೇವ ಚ ಮನಶ್ಚ ಷಷ್ಠಂ ಪ್ರತ್ಯೇಕಮ್ ಇನ್ದ್ರಿಯೇಣ ಸಹ ಅಧಿಷ್ಠಾಯ ದೇಹಸ್ಥಃ ವಿಷಯಾನ್ ಶಬ್ದಾದೀನ್ ಉಪಸೇವತೇ ||೯||

1. ಇದು ಜೀವನ ಪ್ರಕರಣವಾದ್ದರಿಂದ ಹೀಗೆ ಅರ್ಥವನ್ನು ಮಾಡಿದೆ. ಜೀವನಿಗೆ ಉಪಾಧಿಗಳ ಮೂಲಕವೇ ಉತ್ಪಾಂತ್ಪಾದಿಗಳು, ಸ್ವತಃ ಇಲ್ಲ. ಮಾಂ.ಕಾ.ಭಾ. ೩-೯ (ಭಾ. ಭಾ. ೧೪೬)ನ್ನು ನೋಡಿ.

(ಭಾಷ್ಯಾರ್ಥ)

ಶ್ರೋತ್ರೇಂದ್ರಿಯ, ಚಕ್ಷುರಿಂದ್ರಿಯ, ಸ್ಪರ್ಶೇಂದ್ರಿಯ ಎಂದರೆ ತ್ವಗಿಂದ್ರಿಯ, ರಸನೇಂದ್ರಿಯ, ಘ್ರಾಣೇಂದ್ರಿಯ - ಈ ರೀತಿಯಲ್ಲಿ ಒಂದೊಂದು ಇಂದ್ರಿಯವನ್ನೂ ಆರನೆಯದಾದ ಮನಸ್ಸನ್ನೂ ಆಶ್ರಯಿಸಿಕೊಂಡು¹ (ಇವನು) ದೇಹದಲ್ಲಿದ್ದು ಕೊಂಡು² ಶಬ್ದವೇ ಮುಂತಾದ ವಿಷಯಗಳನ್ನು ಉಪಸೇವಿಸುತ್ತಿರುತ್ತಾನೆ.

ಉತ್ಕೃಮಂತಂ ಸ್ಥಿತಂ ವಾಪಿ ಭುಇಕ್ಷಾನಂ ವಾ ಗುಣಾನ್ವಿತಮ್ |

ವಿಮೂಢಾ ನಾನುಪಶ್ಯಂತಿ ಪಶ್ಯಂತಿ ಜ್ಞಾನಚಕ್ಷುಷಃ

||೧೦||

೧೦. ಉತ್ಕೃಮಿಸುವ ಅಥವಾ ಇದ್ದುಕೊಂಡಿರುವ ಅಥವಾ ಗುಣಗಳಿಂದ ಕೂಡಿ ಭೋಗಿಸುತ್ತಿರುವ (ಇವನನ್ನು) ವಿಮೂಢರು ಕಾಣಲಾರದೆ ಇರುವರು, ಜ್ಞಾನಚಕ್ಷುಗಳಾದವರು ಕಾಣುತ್ತಾರೆ.

(ಭಾಷ್ಯ)

೯೦೮. ಏವಂ ದೇಹಗತಃ, ದೇಹಾತ್ - ಉತ್ಕೃಮಂತಂ ದೇಹಂ ಪೂರ್ವೋಪಾತ್ತಂ ಪರಿತ್ಯಜಂತಂ ಸ್ಥಿತಂ ವಾಪಿ ದೇಹೇ ತಿಷ್ಠಂತಂ ಭುಇಕ್ಷಾನಂ ಶಬ್ದಾದೀಂಶ್ಚ ಉಪಲಭಮಾನಂ ಗುಣಾನ್ವಿತಂ ಸುಖದುಃಖಮೋಹಾಬ್ಧಿಃ³ ಗುಣೈಃ ಅನ್ವಿತಮ್ ಅನುಗತಂ ಸಂಯುಕ್ತಮ್ ಇತ್ಯರ್ಥಃ | ಏವಂಭೂತಮಪಿ ಏನಂ ಅತ್ಯಂತದರ್ಶನಗೋಚರಪ್ರಾಪ್ತಂ ವಿಮೂಢಾಃ ದೃಷ್ಟ್ಯಾದೃಷ್ಟ್ಯವಿಷಯಭೋಗಬಲಾ ಕೃಷ್ಣಚೇತಸ್ತಯಾ ಅನೇಕಧಾ ಮೂಢಾಃ ನಾನುಪಶ್ಯಂತಿ | 'ಅಹೋ ಕಷ್ಟಂ ವರ್ತತೇ' ಇತಿ ಅನುಕ್ರೋಶತಿ ಚ ಭಗವಾನ್ | ಯೇ ತು ಪುನಃ ಪ್ರಮಾಣಜನಿತಜ್ಞಾನಚಕ್ಷುಷಃ ತೇ ಏನಂ ಪಶ್ಯಂತಿ ಜ್ಞಾನಚಕ್ಷುಷಃ ವಿವಿಕ್ತದೃಷ್ಟಯಃ ಇತ್ಯರ್ಥಃ ||೧೦||

(ಭಾಷ್ಯಾರ್ಥ)

ಹೀಗೆ ದೇಹದಲ್ಲಿದ್ದು, ದೇಹವನ್ನು (ಬಿಟ್ಟು) - ಉತ್ಕೃಮಿಸುವ ಹಿಂದೆ ಸಂಪಾದಿಸಿದ್ದ ದೇಹವನ್ನು ಬಿಟ್ಟುಬಿಡುತ್ತಿರುವ, ಅಥವಾ ಇದ್ದುಕೊಂಡಿರುವ ದೇಹದಲ್ಲಿದ್ದುಕೊಂಡಿರುವ, ಗುಣಗಳಿಂದೊಡಗೂಡಿ ಸುಖ, ದುಃಖ, ಮೋಹ -

1. ಇಂದ್ರಿಯಗಳ ಮೂಲಕವಾಗಿ ಭೋಕ್ತನೇ ಹೊರತು ಸ್ವರೂಪದಿಂದ ಭೋಕ್ತನಲ್ಲ ಎಂದು ಭಾವ. ಛಾಂ. ಭಾ. ೮-೧೨-೪,೫ (ಭಾ. ಭಾ. ೬೮೧)ನ್ನು ನೋಡಿ.

2. ದೇಹದಲ್ಲಿರುವದಂದರೆ ತಾನು ದೇಹ ಎಂಬ ಅಭಿಮಾನವನ್ನು ತಳೆದಿರುವದೇ.

3. 'ಮೋಹಾಬ್ಧಿಃ' ಎಂಬ ಅ|| ಪಾಠಕ್ಕಿಂತ ಇದು ಮೇಲು.

ಎಂಬ ಗುಣಗಳಿಂದೊಡಗೂಡಿ, (ಅವುಗಳಿಂದ) ಹಿಂಬಾಲಿಸಲ್ಪಟ್ಟು, (ಅವುಗಳೊಡನೆ) ಬೆರೆತುಕೊಂಡಿರುವ ಎಂದರ್ಥ. (ಹೀಗೆ) ಭೋಗಿಸುತ್ತಿರುವ ಎಂದರೆ ಶಬ್ದಾದಿಗಳನ್ನು ಅನುಭವಿಸುತ್ತಿರುವ ಇಂಥ ಅತ್ಯಂತವಾಗಿ ದರ್ಶನಗೋಚರತ್ವವನ್ನು ಪಡೆದಿರುವನಾದರೂ ಈ (ಆತ್ಮನನ್ನು) ವಿಮೂಢರು, - ಕಂಡ (ಈ ಲೋಕದ) ಮತ್ತು ಕಾಣದ (ಪರಲೋಕದ) ವಿಷಯಭೋಗದಿಂದ ಬಲವಾಗಿ ಸೆಳೆಯಲ್ಪಟ್ಟ ಚಿತ್ತವುಳ್ಳವರಾಗಿರುವದರಿಂದ ಬಲುಬಗೆಯಿಂದ ಮೂಢರಾದ ಜನರು ಕಾಣದೆ ಇರುವರಲ್ಲ! ! ಅಯ್ಯೋ, ಎಂಥ ಕಷ್ಟಸ್ಥಿತಿಯಾಗಿದೆ ! - ಎಂದು ಭಗವಂತನು ಕನಿಕರಪಡುತ್ತಿದ್ದಾನೆ. ಆದರೆ ಯಾರು (ಹೀಗಲ್ಲದೆ) ಪ್ರಮಾಣದಿಂದಂತಾದ ಜ್ಞಾನಚಕ್ಷುಸ್ಸುಳ್ಳವರೋ, ಜ್ಞಾನಚಕ್ಷುಸ್ಸುಳ್ಳವರೋ - ಶುದ್ಧವಾದ ದೃಷ್ಟಿಯುಳ್ಳವರೋ, ಅವರು ಈತನನ್ನು ಕಾಣುತ್ತಾರೆ ಎಂದರ್ಥ.

ಯತನ್ತೋ ಯೋಗಿನಶ್ಚೈನಂ ಪಶ್ಯನ್ತಾತ್ಮನೈವಸ್ಥಿತಮ್ |

ಯತನ್ತೋಽಪ್ಯಕೃತಾತ್ಮಾನೋ ನೈನಂ ಪಶ್ಯನ್ತ್ವಚೇತಸಃ ||೧೧||

೧೧. ಯತ್ನಮಾಡುವ ಯೋಗಿಗಳು ಈತನು ತಮ್ಮಲ್ಲಿರುವನೆಂದು ಕಂಡುಕೊಳ್ಳುವರು. ಅಕೃತಾತ್ಮರಾದವರು ಪ್ರಯತ್ನಮಾಡಿದರೂ ಅಚೇತಸರಾಗಿರುವದರಿಂದ ಇವನನ್ನು ಕಾಣದೆ ಇರುವರು.

(ಭಾಷ್ಯ)

೯೦೯. ಕೇಚಿತ್ತು^೨ ಯತನ್ತಃ ಪ್ರಯತ್ನಂ ಕುರ್ವನ್ತಃ ಯೋಗಿನಶ್ಚ ಸಮಾಹಿತ-ಚಿತ್ತಾ ಏನಂ ಪ್ರಕೃತಮ್ ಆತ್ಮಾನಂ ಪಶ್ಯನ್ತಿ 'ಅಯಮ್ ಅಹಮಸ್ಮಿ' ಇತಿ ಉಪಲಭಂತೇ | ಆತ್ಮನಿ ಸ್ವಸ್ಯಾಂ ಬುದ್ಧಾ ಅವಸ್ಥಿತಮ್ | ಯತನ್ತೋಽಪಿ ಶಾಸ್ತ್ರಾದಿಪ್ರಮಾಣೈಃ ಅಕೃತಾತ್ಮಾನಃ ಅಸಂಸ್ಪೃತಾತ್ಮಾನಃ ತಪಸಾ ಇನ್ದ್ರಿಯಜಯೇನ ಚ ದುಶ್ಚರಿತಾತ್ ಅನುಪರತಾಃ ಅಶಾನ್ತದರ್ಪಾಃ^೩ ಪ್ರಯತ್ನಂ ಕುರ್ವನ್ತೋಽಪಿ ನೈನಂ ಪಶ್ಯನ್ತಿ ಅಚೇತಸಃ ಅವಿವೇಕಿನಃ ||೧೧||

1. ಯಾವ ಚೈತನ್ಯಸ್ವರೂಪದಲ್ಲಿ ಈ ಉತ್ಪಾಂತ್ಯಾದಿಗಳು ಕಲ್ಪಿತವಾಗಿರುವವೋ ಯಾವ ಆತ್ಮನಿಗಾಗಿ ಶರೀರಾದಿಸಂಘಾತವು ಕೆಲಸಮಾಡುತ್ತಿರುವದೋ ಆ ಅಸಂಗನಾದ ಅಸಂಹತನಾದ ಆತ್ಮನನ್ನು ಈ ಮೂಲಕವಾಗಿಯಾದರೂ ಅರಿತುಕೊಳ್ಳದೆ ಇರುವರಲ್ಲ, ಏನಾಶ್ಚರ್ಯ ! - ಎಂದು ಭಾವ. ಕೌ. ೩-೮.

2. ಈ ಮಾತು ಅ|| ನಿ|| ವಾ|| ಗಳಲ್ಲಿಲ್ಲ ; ಇಲ್ಲದಿದ್ದರೂ ಸಾಗುತ್ತದೆ.

3. 'ಅಶಾನ್ತದರ್ಪಾತ್ಮಾನಃ' ಮ|| ಗು||

(ಭಾಷ್ಯಾರ್ಥ)

ಆದರೆ ಯತ್ನಮಾಡುವ, ಪ್ರಯತ್ನವನ್ನು ಮಾಡುವ ಕೆಲವರು ಯೋಗಿಗಳು ಚಿತ್ತವನ್ನು ಸಮಾಧಾನವಾಗಿಟ್ಟುಕೊಂಡವರು ಈ ಪ್ರಕೃತನಾದ ಆತ್ಮನನ್ನು 'ಇವನೆ ನಾನು' ಎಂದು¹ ತಮ್ಮಲ್ಲಿ ಎಂದರೆ ತಮ್ಮ ಬುದ್ಧಿಯಲ್ಲಿ ಇರುವನೆಂದು ಕಂಡು ಕೊಳ್ಳುತ್ತಾರೆ, ಅರಿತುಕೊಳ್ಳುತ್ತಾರೆ. ಶಾಸ್ತ್ರವೇ ಮುಂತಾದ ಪ್ರಮಾಣಗಳಿಂದ² ಯತ್ನಮಾಡಿದರೂ ಅಕೃತಾತ್ಮರಾದವರು ತಪಸ್ಸಿನಿಂದಲೂ ಇಂದ್ರಿಯಜಯದಿಂದಲೂ ಅಂತಃಕರಣಸಂಸ್ಕಾರವನ್ನು ಹೊಂದದವರು, ಕೆಟ್ಟನಡತೆಯನ್ನು ಬಿಡದೆ³ ಗರ್ವ ವನ್ನಳಿದು ಶಾಂತರಾಗದೆ ಇರುವವರು, ಪ್ರಯತ್ನವನ್ನು ಮಾಡಿದರೂ ಅಚೇತಸ ರಾಗಿದ್ದರಿಂದ ಈತನನ್ನು ಕಾಣದೆ ಇರುವರು.

ಪರಮಾತ್ಮನ ವಿಭೂತಿಸಂಕ್ಷೇಪ

(ಭಾಷ್ಯ)

೯೧೦. ಯತ್ ಪದಂ ಸರ್ವಸ್ಯಾವಭಾಸಕಮಪಿ ಆದಿತ್ಯಾದಿಕಂ⁴ ಜ್ಯೋತೀರ್ನಾವ ಭಾಸಯತೇ, ಯತ್ ಪ್ರಾಪ್ತಾಶ್ಚ ಮುಮುಕ್ಷುಃ ಪುನಃ ಸಂಸಾರಾಭಿಮುಖಾ ನ ನಿವರ್ತಂತೇ | ಯಸ್ಯ ಚ ಪದಸ್ಯ ಉಪಾಧಿಭೇದಮನುವಿಧೀಯಮಾನಾ ಜೀವಾಃ - ಘಟಾಕಾಶಾದಯ ಇವ ಆಕಾಶಸ್ಯ - ಅಂಶಾಃ, ತಸ್ಯ ಪದಸ್ಯ ಸರ್ವಾತ್ಮತ್ವಂ ಸರ್ವವ್ಯವಹಾರಾಸ್ಪದತ್ವಂ ಚ ವಿವಕ್ಷುಃ ಚತುರ್ಭಿಃ ಶ್ಲೋಕೈರ್ವಿಭೂತಿಸಂಕ್ಷೇಪಮ್ ಆಹ ಭಗವಾನ್ -

(ಭಾಷ್ಯಾರ್ಥ)

ಎಲ್ಲವನ್ನೂ ಬೆಳಗುವದಾದರೂ ಆದಿತ್ಯನೇ ಮುಂತಾದ ಬೆಳಕು ಯಾವ ಸ್ಥಾನವನ್ನು ಬೆಳಗಿ ತೋರಿಸಲಾರದೋ, ಯಾವದನ್ನು ಪಡೆದ ಮುಮುಕ್ಷುಗಳು ಮತ್ತೆ

1. ಸಾಕ್ಷಾತ್ಕಾರಿ ಎಂದರ್ಥ. 2. ಪ್ರಮಾಣವೆಂದರೆ ಸಾಧನವು ; ಶಾಸ್ತ್ರಾಚಾರ್ಯ ರಿಂದ ಶ್ರವಣ, ಯುಕ್ತಿಯಿಂದ ಮನನ ಮುಂತಾದದ್ದು.

3. ಕ. ೧-೨-೨೪ರ ಸೂಚನೆ. ನಿತ್ಯಾನಿತ್ಯವಿವೇಕವೇ ಮುಂತಾದ ಸಾಧನಗಳಿಂದೊಡ ಗೂಡಿದವರಿಗೇ ಪರಮಾರ್ಥದ ಜ್ಞಾನವಾಗುವದು. ವ್ಯವಹಾರದಲ್ಲಿ ಜೀವನೆಂದು ತೋರು ತ್ತಿದ್ದರೂ ಪರಮಾರ್ಥವಾಗಿ ಪರಮಾತ್ಮಸ್ವರೂಪನೇ ಎಂದು ತಿಳಿಯುವದಕ್ಕೆ ಸಾಧನ ಸಂಪತ್ತಿಯು ಅವಶ್ಯ.

4. 'ಆಗ್ನಾದಿತ್ಯಾದಿಕಂ' ಎಂಬ ಅ|| ನಿ|| ಗು|| ಮ|| ಪಾಠಕ್ಕಿಂತ 'ಆದಿತ್ಯಾದಿಕಂ' ಎಂಬ ಮ|| ಮೈ|| ಪಾಠವೇ ಮೇಲು.

ಸಂಸಾರದಕಡೆಗೆ ಹಿಂತಿರುಗಿಬರುವದಿಲ್ಲವೋ, ಮತ್ತು ಯಾವ ಸ್ಥಾನಕ್ಕೆ ಆಯಾ ಉಪಾಧಿಯನ್ನನುಸರಿಸಿ (ತೋರುತ್ತಿರುವ) ಜೀವರುಗಳು ಆಕಾಶಕ್ಕೆ ಘಟಾಕಾಶವೇ ಮುಂತಾದವು (ಅಂಶವಾಗಿರು)ವಂತೆ ಅಂಶವಾಗಿರುವವೋ, ಆ ಪದವು ಸರ್ವಾತ್ಮ ವಾಗಿರುವದೆಂಬುದನ್ನು ಸರ್ವವ್ಯವಹಾರಕ್ಕೂ ಆಸ್ಪದವಾಗಿರುವದೆಂಬುದನ್ನು ತಿಳಿಸಿ ಕೊಡಲಿಚ್ಛಿಸಿ ಭಗವಂತನು ನಾಲ್ಕು ಶ್ಲೋಕಗಳಿಂದ ಸಂಗ್ರಹವಾಗಿ¹ ವಿಭೂತಿಯನ್ನು ಹೇಳುತ್ತಾನೆ :-

ಯದಾದಿತ್ಯಗತಂ ತೇಜೋ ಜಗದ್ಭಾಸಯತೇಽಖಿಲಮ್ |

ಯಚ್ಚನ್ತ್ರಮಸಿ ಯಚ್ಚಾಗ್ನೌ ತತ್ತೇಜೋ ವಿದ್ಧಿ ಮಾಮಕಮ್ ||೧೨||

೧೨. ಆದಿತ್ಯನಲ್ಲಿರುವ ಯಾವ ತೇಜಸ್ಸು ಜಗತ್ತೆಲ್ಲವನ್ನೂ ಬೆಳಗುತ್ತಿರುವದೋ, ಯಾವದು ಚಂದ್ರನಲ್ಲಿಯೂ ಮತ್ತು ಯಾವದು ಅಗ್ನಿಯಲ್ಲಿಯೂ (ಇರುವದೋ), ಆ ತೇಜಸ್ಸನ್ನು ನನ್ನದೆಂದು ತಿಳಿ.

(ಭಾಷ್ಯ)

೯೧೧. ಯತ್ ಆದಿತ್ಯಗತಮ್ ಆದಿತ್ಯಾಶ್ರಯಮ್ | ಕಿಂ ತತ್ ? ತೇಜಃ ದೀಪ್ತಿಃ ಪ್ರಕಾಶಃ ಜಗತ್ ಭಾಸಯತೇ ಪ್ರಕಾಶಯತಿ ಅಖಿಲಮ್ ಸಮಸ್ತಮ್ | ಯತ್ ಚನ್ತ್ರಮಸಿ ಶಶಭೃತಿ² ತೇಜಃ ಅವಭಾಸಕಂ ವರ್ತತೇ | ಯಚ್ಚ ಅಗ್ನೌ ಹುತವಹೇ | ತತ್ ತೇಜಃ ವಿದ್ಧಿ ವಿಜಾನೀಹಿ ಮಾಮಕಂ ಮದೀಯಮ್ | ಮಮ ವಿಷ್ಣೋಃ ತತ್ ಜ್ಯೋತಿಃ | ಅಥವಾ ಯತ್³ ಆದಿತ್ಯಗತಂ ತೇಜಃ ಚೈತನ್ಯಾತ್ಮಕಂ ಜ್ಯೋತಿಃ ಯತ್ ಚನ್ತ್ರಮಸಿ ಯಚ್ಚ ಅಗ್ನೌ ವರ್ತತೇ ತತ್ ತೇಜಃ ವಿದ್ಧಿ ಮಾಮಕಂ ಮದೀಯಮ್ | ಮಮ ವಿಷ್ಣೋಃ ತತ್ ಜ್ಯೋತಿಃ ||

(ಭಾಷ್ಯಾರ್ಥ)

ಯಾವದು ಆದಿತ್ಯಗತವೋ, ಆದಿತ್ಯನನ್ನು ಆಶ್ರಯಿಸಿ - ಅದು ಯಾವದು ? ಎಂದರೆ ತೇಜಸ್ಸು, ಉರಿಯು, ಬೆಳಕು, (ಯಾವ ತೇಜಸ್ಸು) - ಜಗತ್ತೆಲ್ಲವನ್ನೂ ಸಮಸ್ತಜಗತ್ತನ್ನೂ, ತೋರಿಸುತ್ತಿರುವದೋ ಬೆಳಗುತ್ತಿರುವದೋ ; ಯಾವ ತೇಜಸ್ಸು ಚಂದ್ರನಲ್ಲಿ ಶಶಾಂಕನಲ್ಲಿ ಪ್ರಕಾಶಕವಾಗಿರುವದೋ ; ಮತ್ತು ಅಗ್ನಿಯಲ್ಲಿ ಹೋಮಮಾಡಿದ್ದನ್ನು ಒಯ್ಯುವ (ಅಗ್ನಿಯಲ್ಲಿ) ಯಾವ (ತೇಜಸ್ಸು ಇರುವದೋ),

1. ಹಿಂದೆ ೭, ೧೦ ಈ ಅಧ್ಯಾಯಗಳಲ್ಲಿ ವಿಸ್ತಾರವಾಗಿ ವಿಭೂತಿಯನ್ನು ಹೇಳಿದ್ದಾಗಿದೆ.

2. 'ಶಶಿನ್' ಮ||

3. ಈ ಮಾತು ಅಚ್ಚಿನ ಪುಸ್ತಕಗಳಲ್ಲಿಲ್ಲ.

ಆ ತೇಜಸ್ಸು ನನ್ನದು ನನ್ನ ಸಂಬಂಧವಾದದ್ದು - ಎಂದು ತಿಳಿ, ಆ ಜ್ಯೋತಿಯು ವಿಷ್ಣುವಾದ ನನ್ನದು.

ಅಥವಾ ಆದಿತ್ಯನಲ್ಲಿ ಯಾವ ತೇಜಸ್ಸು ಚೈತನ್ಯರೂಪವಾದ ಬೆಳಕು ಇರುವದೋ, ಯಾವದು ಚಂದ್ರನಲ್ಲಿ ಮತ್ತು ಯಾವದು ಅಗ್ನಿಯಲ್ಲಿ ಇರುವದೋ ಆ ತೇಜಸ್ಸು ನನ್ನದು, ನನ್ನ ಸಂಬಂಧವಾದದ್ದು ಎಂದು ತಿಳಿ. ಆ ಜ್ಯೋತಿಯು ವಿಷ್ಣುವಾದ ನನ್ನದು.

(ಭಾಷ್ಯ)

೯೧೨. ನನು ಸ್ಥಾವರೇಷು ಜಜ್ಞಮೇಷು ಚ ತತ್ ಸಮಾನಂ ಚೈತನ್ಯಾತ್ಮಕಂ ಜ್ಯೋತಿಃ | ತತ್ರ ಕಥಮ್ ಇದಂ ವಿಶೇಷಣಮ್ “ಯದಾದಿತ್ಯಗತಮ್” ಇತ್ಯಾದಿ ? ನೈಷ ದೋಷಃ | ಸತ್ತ್ವಾಧಿಕ್ಯಾತ್ ಆವಿಸ್ತರತ್ವೋಪಪತ್ತೇಃ¹ | ಆದಿತ್ಯಾದಿಷು ಹಿ ಸತ್ತ್ವಮ್ ಅತ್ಯಂತಪ್ರಕಾಶಮ್ ಅತ್ಯಂತಭಾಸ್ವರಮ್ | ಅತಃ ತತ್ತ್ವವ ಆವಿಸ್ತರಂ ಜ್ಯೋತಿಃ ಇತಿ ತತ್ ವಿಶಿಷ್ಟತೇ | ನ ತು ತತ್ತ್ವವ ತತ್ ಅಧಿಕಮ್ ಇತಿ | ಯಥಾ ಹಿ ಲೋಕೇ ತುಲ್ಯೇಽಪಿ ಮುಖಿಸಂಸ್ಥಾನೇ ನ ಕಾಷ್ಠಕುಡ್ಯಾದೌ ಮುಖಮ್ ಆವಿರ್ಭವತಿ, ಆದರ್ಶಾದೌ ತು ಸ್ವಚ್ಛೇ ಸ್ವಚ್ಛತರೇ ಚ ತಾರತಮ್ಯೇನ ಆವಿರ್ಭವತಿ ತದ್ವತ್ ||೧೨||

(ಭಾಷ್ಯಾರ್ಥ)

(ಆಕ್ಷೇಪ) :- ಸ್ಥಾವರಗಳಲ್ಲಿಯೂ ಜಂಗಮಗಳಲ್ಲಿಯೂ ಆ ಚೈತನ್ಯ ರೂಪವಾದ ಬೆಳಕು ಸಮಾನವೇ ಅಲ್ಲವೆ ? ಹೀಗಿರುವಲ್ಲಿ ಆದಿತ್ಯನಲ್ಲಿರುವ (ಬೆಳಕು ಮುಂತಾದದ್ದು ಮಾತ್ರ ನನ್ನದು) ಎಂದುಮುಂತಾಗಿ (ಹೇಳಿರುವ) ಈ ವಿಶೇಷಣವು ಹೇಗೆ (ಸರಿ) ?

(ಪರಿಹಾರ) :- ಇದೇನೂ ತಪ್ಪಲ್ಲ. ಏಕೆಂದರೆ ಸತ್ತ್ವವು ಹೆಚ್ಚಾಗಿರುವದ ರಿಂದ (ಅಲ್ಲಿ) ಹೆಚ್ಚು ಪ್ರಕಟವಾಗಿದೆ ಎಂಬುದು ಹೊಂದುತ್ತದೆ. ಹೇಗೆಂದರೆ ಆದಿತ್ಯಾದಿಗಳಲ್ಲಿ ಸತ್ತ್ವವು ಅತ್ಯಂತಪ್ರಕಾಶವಾಗಿ ಅತ್ಯಂತವಾಗಿ ಹೊಳೆಯುತ್ತಿರುತ್ತದೆ. ಆದ್ದರಿಂದ ಆ ಜ್ಯೋತಿಯು ಅಲ್ಲಿಯೇ ಹೆಚ್ಚಾಗಿ ಪ್ರಕಟವಾಗಿರುತ್ತದೆಯಾಗಿ ಅದನ್ನು (ನನ್ನದು ಎಂದು) ವಿಶೇಷಣವನ್ನು ಕೊಟ್ಟು (ಹೇಳಿದೆ)ಯೇ ಹೊರತು ಅಲ್ಲಿಯೇ ಅದು ಅಧಿಕವಾಗಿದೆ ಎಂಬ (ಅಭಿಪ್ರಾಯ)ದಿಂದಲ್ಲ.² ಹೇಗೆ ಲೋಕದಲ್ಲಿ ಮುಖದ

1. 'ಆಧಿಕೋಪಪತ್ತೇಃ' ಎಂಬ ನಿ|| ಪಾಠವು ಸರಿಯಲ್ಲ.

2. ಈಶ್ವರಚೈತನ್ಯವು ಸ್ವರೂಪದಿಂದ ಸಮಾನವಾದರೂ ಉಪಾಧಿವಿಶೇಷದ ತಾರತಮ್ಯ ದಿಂದ ಹೆಚ್ಚುಕಡಿಮೆಯಾಗಿ ಪ್ರಕಟವಾಗುತ್ತದೆ. ಸೂ. ಭಾ. ೧-೧-೧೨ (ಭಾ. ಭಾ. ೯೧)ರ ಅವತರಣಿಕೆಯನ್ನು ನೋಡಿ.

ರೂಪವು ಒಂದೇ ಸಮನಾಗಿರುತ್ತಿದ್ದರೂ ಕಟ್ಟಿಗೆ ಗೋಡೆ ಮುಂತಾದದ್ದರಲ್ಲಿ ಮುಖವು ಮೂಡುವದಿಲ್ಲವೋ, ಆದರೆ ಸ್ವಚ್ಛವಾದ ಕನ್ನಡಿ ಮುಂತಾದದ್ದರಲ್ಲಿ (ಸ್ವಲ್ಪ ಮಟ್ಟಿಗೆ), ಇನ್ನೂ ಸ್ವಚ್ಛವಾಗಿರುವದರಲ್ಲಿ (ಇನ್ನಷ್ಟು - ಹೀಗೆ) ಹೆಚ್ಚುಕಡಿಮೆಯಾಗಿ ಮೂಡುತ್ತದೆಯೋ ಅದರಂತೆ (ಯೇ ಇದನ್ನು ತಿಳಿಯಬೇಕು.)

ಗಾಮಾವಿಶ್ಯ ಚ ಭೂತಾನಿ ಧಾರಯಾಮ್ಯಹಮೋಜಸಾ |

ಪುಷ್ಲಾಮಿ ಚೌಷಧೀಃ ಸರ್ವಾಃ ಸೋಮೋ ಭೂತ್ವಾ ರಸಾತ್ಮಕಃ ||೧೩||

೧೩. ನಾನು ಭೂಮಿಯನ್ನು ಒಳಹೊಕ್ಕು ಪ್ರಾಣಿಗಳನ್ನು ಓಜಸ್ಸಿನಿಂದ ಹಿಡಿದುಕೊಂಡಿರುತ್ತೇನೆ. ಮತ್ತು ರಸಾತ್ಮಕನಾದ ಸೋಮನಾಗಿ ಸಕಲಔಷಧಿಗಳನ್ನೂ ಪೋಷಿಸುತ್ತೇನೆ.

(ಭಾಷ್ಯ)

೯೧೩. ಕಿಂ ಚ ಗಾಂ ಪೃಥಿವೀಮ್ ಅವಿಶ್ಯ ಪ್ರವಿಶ್ಯ ಚ¹ ಧಾರಯಾಮಿ ಭೂತಾನಿ² ಜಗತ್ ಅಹಮ್ ಓಜಸಾ ಬಲೇನ ಯದ್ ಬಲಂ ಕಾಮರಾಗವಿವರ್ಜಿತಮ್ ಐಶ್ವರಂ ರೂಪಂ³ ಜಗದ್ವಿಧಾರಣಾಯ ಪೃಥಿವ್ಯಾಮ್⁴ ಅವಿಷ್ಟಂ ಯೇನ ಗುರ್ವೀ ಪೃಥಿವೀ ನಾಧಃ ಪತತಿ ನ ವಿದೀರ್ಯತೇ ಚ | ತಥಾ ಚ ಮನ್ತ್ರವರ್ಣಃ “ಯೇನ ದ್ಯೌರುಗ್ರಾ ಪೃಥಿವೀ ಚ ದೃಢೇ” (ತೈ.ಸಂ. ೪-೧-೮) ಇತಿ, “ಸ ದಾಧಾರ ಪೃಥಿವೀಮ್⁵” (ತೈ.ಸಂ. ೪-೧-೮) ಇತ್ಯಾದಿಶ್ಚ | ಅತಃ ಗಾಮಾವಿಶ್ಯ ಚ ಭೂತಾನಿ ಚರಾಚರಾಣಿ ಧಾರಯಾಮಿ ಇತಿ ಯುಕ್ತಮುಕ್ತಮ್⁶ | ಕಿಂಚ ಪೃಥಿವ್ಯಾಂ ಜಾತಾಃ ಓಷಧೀಃ ಸರ್ವಾಃ ವ್ರೀಹಿಯವಾದ್ಯಾಃ ಪುಷ್ಲಾಮಿ ಪುಷ್ಪಿಮತೀಃ ರಸಸ್ವಾದುಮತೀಶ್ಚ⁷ ಕರೋಮಿ ಸೋಮೋ ಭೂತ್ವಾ ರಸಾತ್ಮಕಃ ಸೋಮಃ ಸನ್ ರಸಾತ್ಮಕಃ⁸ ರಸಸ್ವಭಾವಃ |

1. ಮ|| ಹೊರತು ಉಳಿದವುಗಳಲ್ಲಿ ಚ ಬಿಟ್ಟುಹೋಗಿವೆ.

2. ‘ಭೂತಾನಿ ಧಾರಯಾಮಿ’ ಎಂಬ ಮೂಲದ ಅನುಕ್ರಮವನ್ನು ಇಲ್ಲಿ ವ್ಯತ್ಯಾಸ ಮಾಡಿರುವದೇಕೋ ತಿಳಿಯದು. ಭಾಷ್ಯಕಾರರು. ಮೂಲದ ಅನುಕ್ರಮವನ್ನನುಸರಿಸುವದೇ ಬಹಳ.

3. ನಿ|| ಗು|| ಗಳಲ್ಲಿ ‘ಪ್ರವಿಷ್ಟಂ’ ಎಂದಿದೆ.

4. ನಿ|| ಪಾಠದಲ್ಲಿಲ್ಲ.

5. ‘ಪೃಥಿವೀಮುತ ದ್ಯಾಮ್’ ಎಂದು ಮ||

6. ‘ಇತಿ ಯುಕ್ತಮುಕ್ತಮ್’ ಎಂಬ ಮಾತುಗಳೂ ಮ|| ಮೈ|| ಗಳಲ್ಲಿಲ್ಲ.

7. ‘ಸ್ವಾದುಮತೀಶ್ಚ’ ಎಂದಿಷ್ಟೇ ಮ|| ಮೈ||

8. ‘ಸೋಮಃ ಸರ್ವರಸಾತ್ಮಕಃ’ ನಿ|| ಗು||

ಸರ್ವರಸಾನಾಮ್ ಆಕರಃ ಸೋಮಃ | ಸ ಹಿ ಸರ್ವಾ ಓಷಧೀಃ ಸ್ವಾತ್ಮರಸಾನ್
ಅನುಪ್ರವೇಶಯನ್¹ ಪುಷ್ಪಾತಿ ||೧೩||

(ಭಾಷ್ಯಾರ್ಥ)

ಮತ್ತು ಗೋವನ್ನು (ಎಂದರೆ ಇಲ್ಲಿ) ಭೂಮಿಯನ್ನು ಆವಿಶ್ಯ ಎಂದರೆ ಒಳಹೊಕ್ಕು ನಾನು ಓಜಸ್ಸಿನಿಂದ ಬಲದಿಂದ ಭೂತಗಳನ್ನು ಜಗತ್ತನ್ನು ಧರಿಸಿರುವೆನು. ಈ ಬಲವು ಕಾಮರಾಗಗಳಿಲ್ಲದ್ದಾಗಿ² ಈಶ್ವರನ ರೂಪವಾದ ಜಗತ್ತನ್ನೇ ಧರಿಸುವದ ಕ್ಕಾಗಿ ಪೃಥ್ವಿಯನ್ನು ಒಳಹೊಕ್ಕಿರುತ್ತದೆ. ಆದ್ದರಿಂದಲೇ ತೂಕವಾಗಿರುವ ಭೂಮಿಯು ಕೆಳಗೆ ಬೀಳದೆ ಇದೆ, ಒಡೆದುಕೊಂಡು ಹೋಗದೆಯೂ ಇದೆ. ಆದ್ದರಿಂದಲೇ “ಯಾವ ಅಂತರಿಕ್ಷವು ಉಗ್ರವಾಗಿರುತ್ತದೆಯೋ ಪೃಥ್ವಿಯೂ ಗಟ್ಟಿಯಾಗಿರುತ್ತದೆಯೋ” (ತೈ.ಸಂ. ೪-೧-೮) - “ಆತನೇ ಪೃಥ್ವಿಯನ್ನೂ (ಅಂತರಿಕ್ಷವನ್ನೂ) ಎತ್ತಿಹಿಡಿದಿರುವನು” (ತೈ.ಸಂ. ೪-೧-೮) ಎಂದುಮುಂತಾಗಿಯೂ ಮಂತ್ರವರ್ಣವಿರುತ್ತದೆ.³ ಆದ್ದರಿಂದ ಭೂಮಿಯನ್ನು ಒಳಹೊಕ್ಕು ಚರಾಚರಭೂತಗಳನ್ನು⁴ ಹಿಡಿದೆತ್ತಿಕೊಂಡಿರುತ್ತೇನೆ ಎಂದು ಹೇಳಿದ್ದು ಯುಕ್ತವಾಗಿದೆ.

ಮತ್ತು ಪೃಥ್ವಿಯಲ್ಲಿ ಹುಟ್ಟಿರುವ ಬತ್ತ, ಜವೆ - ಮುಂತಾದ ಎಲ್ಲಾ ಪೈರುಪಚ್ಚಿಗಳನ್ನೂ ಪೋಷಿಸುತ್ತೇನೆ. ಅವನ್ನು ಪುಷ್ಟಿಯುಳ್ಳವನ್ನಾಗಿಯೂ ರಸದಿಂದ ರುಚಿಯುಳ್ಳವುಗಳನ್ನಾಗಿಯೂ ಮಾಡುತ್ತೇನೆ ; ಸೋಮನಾಗಿ, ರಸಾತ್ಮಕವಾದ ಸೋಮನಾಗಿ (ಪೋಷಿಸುತ್ತೇನೆ). ರಸಾತ್ಮಕನು ಎಂದರೆ ರಸಸ್ವಭಾವದವನಾದ (ಎಂದರ್ಥ). ಸೋಮನು ರಸಗಳಿಗೆಲ್ಲ ಮೂಲವು ; ಏಕೆಂದರೆ ಅವನೇ ಎಲ್ಲಾ ಗಿಡ ಮರಗಳಿಗೂ ತನ್ನ ರಸವನ್ನು ಒಳಹೊಗಿಸುವದರ ಮೂಲಕ ಪೋಷಿಸುತ್ತಿರುತ್ತಾನೆ.⁵

ಅಹಂ ವೈಶ್ವಾನರೋ ಭೂತ್ವಾ ಪ್ರಾಣಿನಾಂ ದೇಹಮಾಶ್ರಿತಃ |

ಪ್ರಾಣಾಪಾನಸಮಾಯುಕ್ತಃ ಪಚಾಮ್ಯನ್ನಂ ಚತುರ್ವಿಧಮ್ ||೧೪||

1. “ಸ ಹಿ ಸರ್ವರಸಾತ್ಮಕಃ ಸರ್ವಾ ಓಷಧೀಃ ಸ್ವಾತ್ಮರಸಾನುಪ್ರವೇಶಯನ್” ಮ|| ಮೈ|| ಗು|| ; ‘ಸ್ವಾತ್ಮರಸಾನುಪ್ರವೇಶೇನ’ ಎಂದು ನಿ|| ವಾ||

2. ೨-೧೧ (ಭಾ. ಭಾ. ೪೬೬)ರ ಭಾಷ್ಯವನ್ನು ನೋಡಿ.

3. ಹಿರಣ್ಯಗರ್ಭನು ಜಗತ್ತೆಲ್ಲವನ್ನೂ ಧರಿಸಿರುವದೂ ಪರಮಾತ್ಮನ ಬಲವೇ ಎಂಬ ಅಭಿಪ್ರಾಯದಿಂದ ಈ ಮಂತ್ರವರ್ಣವನ್ನು ಇಲ್ಲಿ ಉದಾಹರಿಸಿದೆ.

4. ‘ಗಾಮ್’ ಎಂಬುದು ಬರಿಯ ಭೂಗೋಳಕ್ಕೇ ಅಲ್ಲದೆ ಭೂಮಿಯ ಮೇಲಿರುವ ಸಕಲಪ್ರಾಣಿಗಳ ಶರೀರಕ್ಕೂ ಉಪಲಕ್ಷಣವಾಗಿ ಪ್ರಯುಕ್ತವಾಗಿದೆ ಎಂದು ಭಾವ.

5. ಸೋಮನಿಂದ ಸಸ್ಯಗಳ ಪೋಷಣದ್ರವ್ಯವು ಒದಗುವದೆಂದು ವೇದವಾದ.

೧೪. ನಾನು ಪ್ರಾಣಿಗಳ ದೇಹವನ್ನು ಆಶ್ರಯಿಸಿರುವ ವೈಶ್ವಾನರನಾಗಿ ಪ್ರಾಣಾಪಾನಸಮಾಯುಕ್ತನಾಗಿ ನಾಲ್ಕು ಬಗೆಯ ಅನ್ನವನ್ನು ಪಚನ ಮಾಡುತ್ತೇನೆ.

(ಭಾಷ್ಯ)

೯೧೪. ಕಿಂಚ ಅಹಮೇವ ವೈಶ್ವಾನರಃ ಉದರಸ್ಥಃ ಅಗ್ನಿಃ ಭೂತ್ವಾ “ಅಯಮಗ್ನಿವೈಶ್ವಾನರೋ ಯೋಽಯಮನ್ತಃ ಪುರುಷೇ ಯೇನೇದಮನ್ತಂ ಪಚ್ಯತೇ” (ಬೃ.೫-೯-೧) ಇತ್ಯಾದಿಶ್ರುತೇಃ | ವೈಶ್ವಾನರಃ ಸನ್ ಪ್ರಾಣಿನಾಂ ಪ್ರಾಣವತಾಂ ದೇಹಮ್ ಆಶ್ರಿತಃ ಪ್ರವಿಷ್ಟಃ | ಪ್ರಾಣಾಪಾನಸಮಾಯುಕ್ತಃ ಪ್ರಾಣಾಪಾನಾಭ್ಯಾಂ ಸಮಾಯುಕ್ತಃ ಸಂಯುಕ್ತಃ ಪಚಾಮಿ ಪಕ್ತಿಂ ಕರೋಮಿ ಅನ್ನಮ್ ಅಶನಂ ಚತುರ್ವಿಧಂ ಚತುಷ್ಟ್ರಕಾರಂ ಭೋಜ್ಯಂ¹ ಭಕ್ಷ್ಯಂ ಚೋಷ್ಯಂ ಲೇಹ್ಯಂ ಚ | ಭೋಕ್ತಾ ವೈಶ್ವಾನರೋಽಗ್ನಿಃ ಭೋಜ್ಯಮ್ ಅನ್ನಂ² ಸೋಮಃ ತದೇತದುಭಯಮ್ ಅಗ್ನೀಷೋಮೌ ಸರ್ವಮ್ ಇತಿ ಪಶ್ಯತಃ ಅನ್ನದೋಷಲೇಪೋ ನ ಭವತಿ ||೧೪||

(ಭಾಷ್ಯಾರ್ಥ)

ಮತ್ತು ನಾನೇ ಹೊಟ್ಟೆಯಲ್ಲಿರುವ ವೈಶ್ವಾನರನೆಂಬ ಅಗ್ನಿಯಾಗಿ - “ಮನುಷ್ಯನಲ್ಲಿದ್ದುಕೊಂಡು ಯಾವದು ಈ ಅನ್ನವನ್ನು ಪಚನಮಾಡುತ್ತಿರುವದೋ ಅದೇ ಈ ವೈಶ್ವಾನರಾಗ್ನಿಯು” (ಬೃ.೫-೯-೧) ಎಂಬುದೇ ಮುಂತಾದ ಶ್ರುತಿಯು ಹೇಳುವಂತೆ ವೈಶ್ವಾನರನಾಗಿ ಪ್ರಾಣಿಗಳ ಪ್ರಾಣವುಳ್ಳ (ಜೀವರ) ದೇಹವನ್ನು ಆಶ್ರಯಿಸಿ ಒಳಹೊಕ್ಕು ಪ್ರಾಣಾಪಾನಸಮಾಯುಕ್ತನಾಗಿ ಪ್ರಾಣಾಪಾನಗಳಿಂದ ಸಮಾಯುಕ್ತನಾಗಿ ಕೂಡಿಕೊಂಡು ಭೋಜ್ಯ (ಉಣ್ಣತಕ್ಕದ್ದು), ಭಕ್ಷ್ಯ (ತಿನ್ನತಕ್ಕದ್ದು), ಚೋಷ್ಯ (ಹೀರಿಕೊಳ್ಳತಕ್ಕದ್ದು), ಲೇಹ್ಯ (ನೆಕ್ಕತಕ್ಕದ್ದು) - ಎಂದು ನಾಲ್ಕುಬಗೆಯಾಗಿರುವ ನಾಲ್ಕುಪ್ರಕಾರವಾಗಿರುವ ಅನ್ನವನ್ನು ಆಹಾರವನ್ನು ಪಚನಮಾಡುತ್ತೇನೆ, ಅರಗಿಸುವಿಕೆಯನ್ನು ಮಾಡುತ್ತಿರುವೆನು.

ಭೋಕ್ತನಾದವನು ವೈಶ್ವಾನರಾಗ್ನಿಯು, ಭೋಜ್ಯವಾದ ಅನ್ನವು ಸೋಮವು. ಆ ಈ ಎರಡೂ - ಅಗ್ನಿ, ಸೋಮ - ಇಬ್ಬರೇ ಎಲ್ಲವೂ³ ಎಂದು ಭಾವಿಸುವವನಿಗೆ ಅನ್ನದೋಷದ ಅಂಟು ಆಗುವದಿಲ್ಲ.

1. ‘ಅನ್ನಂ ಚತುರ್ವಿಧಂ ಭೋಜ್ಯಮ್’ ಮ|| ಮೈ|| ; ‘ಅನ್ನಮಶನಂ ಚತುರ್ವಿಧಂ ಚತುಷ್ಟ್ರಕಾರಂ ಭೋಜ್ಯಂ’ ಗು|| ವಾ||

2. ‘ಅಗ್ನೇಭೋಜ್ಯಮ್ ಅನ್ನಂ’ ಮ|| ಮೈ|| ಗು|| ವಾ||

3. ಪ್ರಶೋಪನಿಷತ್ತಿನ ಮೊದಲನೆಯ ಪ್ರಶ್ನೆಯನ್ನು ನೋಡಿ.

ಸರ್ವಸ್ಯ ಚಾಹಂ ಹೃದಿ ಸನ್ನಿವಿಷ್ಟೋ

ಮತ್ತಃ ಸ್ತೃತಿಜ್ಞಾನಮಪೋಹನಂ ಚ |

ವೇದೈಶ್ಚ ಸರ್ವೈರಹಮೇವ ವೇದ್ಯೋ

ವೇದಾಂತಕೃದ್ವೇದವಿದೇವ ಚಾಹಮ್ ||೧೫||

೧೫. ನಾನು ಪ್ರತಿಯೊಬ್ಬನ ಹೃದಯದಲ್ಲಿಯೂ ಇದ್ದುಕೊಂಡಿರುವೆನು. ನನ್ನಿಂದಲೇ ಸ್ತೃತಿಯೂ ಜ್ಞಾನವೂ (ಅವುಗಳ) ಹೋಗುವಿಕೆಯೂ (ಆಗುವವು). ಸರ್ವವೇದಗಳಿಗೂ ನಾನೇ ವೇದ್ಯನು. ನಾನು ವೇದಾಂತವನ್ನು ಮಾಡಿದವನು, ವೇದವಿದನು.

(ಭಾಷ್ಯ)

೯೧೫. ಕಿಂಚ ಸರ್ವಸ್ಯ ಪ್ರಾಣಿಜಾತಸ್ಯ ಅಹಮ್ ಆತ್ಮಾ ಸನ್ ಹೃದಿ ಬುದ್ಧೌ ಸಂನಿವಿಷ್ಟಃ | ಅತಃ ಮತ್ತಃ ಆತ್ಮನಃ ಸರ್ವಪ್ರಾಣಿನಾಂ ಸ್ತೃತಿಃ ಜ್ಞಾನಂ ತದಪೋಹನಮ್¹ ಅಪಗಮನಂ ಚ | ಯಥಾ² ಪುಣ್ಯಕರ್ಮಣಾಂ ಪುಣ್ಯಕರ್ಮಾನುರೋಧೇನ ಜ್ಞಾನಸ್ತೃತಿ ಭವತಃ, ತಥಾ ಪಾಪಕರ್ಮಣಾಂ ಪಾಪಕರ್ಮಾನುರೋಧೇನ ಸ್ತೃತಿಜ್ಞಾನಯೋಃ ಅಪೋಹನಮ್³ ಅಪಗಮನಂ ಚ | ವೇದೈಶ್ಚ ಸರ್ವೈಃ ಅಹಮೇವ ಪರಮಾತ್ಮಾ ವೇದ್ಯೋ ವೇದಿತವ್ಯಃ | ವೇದಾಂತಕೃತ್ ವೇದಾನ್ತಾರ್ಥಸಂಪ್ರದಾಯಕೃತ್ ಇತ್ಯರ್ಥಃ | ವೇದವಿದ್ ವೇದಾರ್ಥವಿದೇವ ಚ ಅಹಮ್ ||೧೫||

(ಭಾಷ್ಯಾರ್ಥ)

ಮತ್ತು ಪ್ರತಿಯೊಂದು ಜೀವರಾಶಿಗೂ ನಾನು ಆತ್ಮನಾಗಿ ಹೃದಯದಲ್ಲಿ ಬುದ್ಧಿಯಲ್ಲಿ ಇರುತ್ತೇನೆ.⁴ ಆದ್ದರಿಂದ ಆತ್ಮನಾದ ನನ್ನಿಂದಲೇ ಎಲ್ಲಾ ಪ್ರಾಣಿಗಳಿಗೂ ನೆನಪೂ ಅರಿವೂ ಅವುಗಳ ಅಪೋಹನವೂ (ಇಲ್ಲವಾಗಿ) ಹೋಗಿಬಿಡುವದೂ (ಆಗುತ್ತಿರುವವು). ಹೇಗೆ ಪುಣ್ಯಕರ್ಮವನ್ನು ಮಾಡಿದವರಿಗೆ ಪುಣ್ಯಕರ್ಮಕ್ಕೆ ತಕ್ಕಂತೆ ಜ್ಞಾನಸ್ತೃತಿಗಳು ಉಂಟಾಗುವವೋ ಹಾಗೆಯೇ ಪಾಪಕರ್ಮವನ್ನು ಮಾಡಿದವರಿಗೆ ಪಾಪಕರ್ಮಕ್ಕೆ ತಕ್ಕಂತೆ ಸ್ತೃತಿಜ್ಞಾನಗಳ ಅಪೋಹನವು, ಹೋಗಿಬಿಡುವದೂ

1. ಇದಾದಮೇಲೆ 'ಅಪಾಯನಮ್' ಎಂದು ಹೆಚ್ಚಾಗಿ ಅ|| ೧||

2. 'ಯೇಷಾಂ' ಎಂದು ಕೆಲವು ಪುಸ್ತಕಗಳಲ್ಲಿ ಇದರ ಹಿಂದೆ ಇರುವದು ಬೇಕಿಲ್ಲ.

3. 'ಅಪೋಹನಮ್ ಅಪಾಯನಮ್' ಅ|| ೧|| ವಾ||

4. ಬುದ್ಧಿಪ್ರತ್ಯಯಗಳಿಗೆ ಸಾಕ್ಷಿಯಾಗಿರುತ್ತೇನೆ.

(ನನ್ನಿಂದಲೇ ಆಗುವದು).¹ ಸರ್ವವೇದಗಳಿಗೂ ಪರಮಾತ್ಮನಾದ ನಾನೇ ವೇದ್ಯನು, (ಅವುಗಳಿಂದ) ತಿಳಿಯಲ್ಪಡತಕ್ಕವನು ವೇದಾಂತವನ್ನು ಮಾಡಿದವನು ಎಂದರೆ ವೇದಾಂತಾರ್ಥದ ಸಂಪ್ರದಾಯಕರ್ತನೂ ಎಂದರ್ಥ² ; ವೇದವಿದನೂ, ವೇದಾರ್ಥವನ್ನು ಬಲ್ಲವನೂ ನಾನೇ.³

ಪರಮಾತ್ಮನು ವ್ಯಕ್ತಾವ್ಯಕ್ತಗಳನ್ನು ಮೀರಿದ ಪುರುಷೋತ್ತಮನು

(ಭಾಷ್ಯ)

೯೧೬. ಭಗವತಃ ಈಶ್ವರಸ್ಯ ನಾರಾಯಣಾಖ್ಯಸ್ಯ ವಿಭೂತಿಸಂಕ್ಷೇಪಃ ಉಕ್ತಃ ವಿಶಿಷ್ಟೋಪಾಧಿಕೃತಃ “ಯದಾದಿತ್ಯಗತಂ ತೇಜಃ” (೧೫-೧೨) ಇತ್ಯಾದಿನಾ | ಅಥಾಧುನಾ⁴ ತಸ್ಮೈವ ಕ್ಷರಾಕ್ಷರೋಪಾಧಿಪ್ರವಿಭಕ್ತಯಾ ನಿರುಪಾಧಿಕಸ್ಯ ಕೇವಲಸ್ಯ ಸ್ವರೂಪೋನಿರ್ದಿಧಾರಯಿಷಯಾ ಉತ್ತರೇ⁵ ಶ್ಲೋಕಾ ಆರಭ್ಯಂತೇ | ತತ್ರ ಸರ್ವಮೇವ ಅತೀತಾನಾಗತಾಧ್ಯಾಯಾರ್ಥಜಾತಂ⁷ ತ್ರಿಧಾ ರಾಶೀಕೃತ್ಯ ಆಹ -

(ಭಾಷ್ಯಾರ್ಥ)

ನಾರಾಯಣನೆಂಬ ಹೆಸರಿನ ಭಗವಂತನಾದ ಈಶ್ವರನ ಅಸಾಧಾರಣವಾದ ಉಪಾಧಿಗಳಿಂದಂಟಾಗಿರುವ ವಿಭೂತಿಯನ್ನು ಸಂಕ್ಷೇಪವಾಗಿ “ಯದಾದಿತ್ಯ ಗತಮ್” (೧೫-೧೨) ಮುಂತಾದ (ಗ್ರಂಥದಿಂದ) ಹೇಳಿದ್ದಾಯಿತು. ಇನ್ನು ಈಗ ಆತನನ್ನೇ ಕ್ಷರ, ಅಕ್ಷರ - ಎಂಬ ಉಪಾಧಿಗಳಿಂದ ಬಿಡಿಸಿ ನಿರುಪಾಧಿಕವಾದ ಕೇವಲವಾದ ಆತನ ಸ್ವರೂಪವನ್ನು ಗೊತ್ತುಪಡಿಸಬೇಕೆಂದು ಮುಂದಿನ ಶ್ಲೋಕಗಳನ್ನು ಪ್ರಾರಂಭಿಸಿರುತ್ತದೆ.

1. ಕರ್ಮಗಳಿಗನುಗುಣವಾಗಿ ಜ್ಞಾನಸ್ತೃತಿಗಳಾಗುವದಾದರೂ ಕರ್ಮಕ್ಕೆ ಫಲವನ್ನು ಕೊಡುವವನೂ ಈಶ್ವರನೇ ಸೂ. ಭಾ. ೨-೨-೨೮. (ಭಾ. ಭಾ. ೩೧೪)

2. ವೇದಾಂತವು ವೇದದಲ್ಲಿ ಅಡಕವಾಗಿರುವದರಿಂದ ಅನಾದಿ ; ವೇದಾಂತಸಂಪ್ರದಾಯ ಕರ್ತನೂ ನಾರಾಯಣನೇ.

3. ವೇದಕ್ಕೆ ಅವಿಭಾವವನ್ನು ಕೊಡುವ ಪರಮಾತ್ಮನೇ ಅದರ ಅರ್ಥವನ್ನು ಸರಿಯಾಗಿ ಬಲ್ಲವನು ಎಂಬುದು ಸ್ಪಷ್ಟ. ವೇದಾಂತಸಂಪ್ರದಾಯಕರ್ತೃವಾದ ಗುರುವೂ ಅದನ್ನು ಅರಿತು ಕೊಳ್ಳುವ ಶಿಷ್ಯನೂ ನಿಜವಾಗಿ ಪರಮಾತ್ಮನೇ - ಎಂಬ ಅಭಿಪ್ರಾಯವನ್ನೂ ತೆಗೆಯಬಹುದು.

4. 'ಅಧುನಾ' ಮ||

5. 'ತತ್ತ್ವ' ಮ|| ಮೈ||

6. 'ಉತ್ತರಶ್ಲೋಕಾಃ' ನಿ|| ಗು||

7. 'ಅತೀತಾನಾಗತಾನ್ತರಾಧ್ಯಾಯಾರ್ಥಜಾತಂ' ಎಂಬ ನಿ|| ಗು|| ಪಾಠದಲ್ಲಿ 'ಅನಂತರ' ಹೆಚ್ಚು.

ಇಲ್ಲಿ ಹಿಂದಿನ ಮತ್ತು ಮುಂದಿನ ಅಧ್ಯಾಯಗಳಲ್ಲಿ (ಹೇಳಿರುವ) ವಿಷಯ ಸಮೂಹವನ್ನೆಲ್ಲ ಮೂರುರಾಶಿಯಾಗಿ ಮಾಡಿ (ಭಗವಂತನು) ಹೇಳುತ್ತಾನೆ :-

ದ್ವಾವಿಮೌ ಪುರುಷೌ ಲೋಕೇ ಕ್ಷರಶ್ಚಾಕ್ಷರ ಏವ ಚ |

ಕ್ಷರಃ ಸರ್ವಾಣಿ ಭೂತಾನಿ ಕೂಟಸ್ಥೋಽಕ್ಷರ ಉಚ್ಯತೇ

||೧೬||

೧೬. ಲೋಕದಲ್ಲಿ ಈ ಇಬ್ಬರು ಪುರುಷರು : ಕ್ಷರನು ಮತ್ತು ಅಕ್ಷರನು. ಕ್ಷರನೆಂದರೆ ಸರ್ವಭೂತಗಳು, ಕೂಟಸ್ಥನು ಅಕ್ಷರನೆನಿಸಿರುತ್ತಾನೆ.

(ಭಾಷ್ಯ)

೯೧೭. ದ್ವೌ ಇಮೌ ಪೃಥಗ್ರಾಶೀಕೃತೌ ಪುರುಷೌ ಇತಿ ಉಚ್ಯತೇ ಲೋಕೇ ಸಂಸಾರೇ | ಕ್ಷರಶ್ಚ ಕ್ಷರತೀತಿ ಕ್ಷರಃ ವಿನಾಶೀ ಇತಿ ಏಕೋ ರಾಶಿಃ | ಅಪರಃ ಪುರುಷಃ ಅಕ್ಷರಃ ತದ್ವಿಪರೀತಃ ಭಗವತಃ ಮಾಯಾಶಕ್ತಿಃ¹, ಕ್ಷರಾಖ್ಯಸ್ಯ ಪುರುಷಸ್ಯ ಉತ್ಪತ್ತಿ ಬೀಜಮ್ | ಅನೇಕಸಂಸಾರಿಜನ್ತುಕಾಮಕರ್ಮಾದಿಸಂಸ್ಯಾರಾಶ್ರಯಃ ಅಕ್ಷರಃ ಪುರುಷಃ ಉಚ್ಯತೇ | ಕೌ ತೌ ಪುರುಷೌ ಇತಿ ? ಆಹ ಸ್ವಯಮೇವ ಭಗವಾನ್ | ಕ್ಷರಃ ಸರ್ವಾಣಿ ಭೂತಾನಿ ಸಮಸ್ತಂ ವಿಕಾರಜಾತಮ್ ಇತ್ಯರ್ಥಃ | ಕೂಟಸ್ಥಃ ಕೂಟಃ ರಾಶಿಃ ರಾಶಿರಿವ ಸ್ಥಿತಃ | ಅಥವಾ ಕೂಟಃ ಮಾಯಾ ವ್ಯಾನ್ಯನಾ ಜಿಹ್ಮತಾ ಕುಟಿಲತಾ ಇತಿ ಪರ್ಯಾಯಾಃ | ಅನೇಕಮಾಯಾವ್ಯಾನ್ಯನಾದಿಪ್ರಕಾರೇಣ² ಸ್ಥಿತಃ ಕೂಟಸ್ಥಃ | ಸಂಸಾರಬೀಜಾನನ್ತಾತ್ ನ ಕ್ಷರತಿ ಇತಿ ಅಕ್ಷರಃ ಉಚ್ಯತೇ ||೧೬||

(ಭಾಷ್ಯಾರ್ಥ)

ಲೋಕದಲ್ಲಿ (ಈ) ಸಂಸಾರದಲ್ಲಿ ಬೇರೆಬೇರೆಯ ರಾಶಿಯಾಗಿ ಮಾಡಿದ³ ಇವೆರಡೂ ಪುರುಷರೆನಿಸಿರುವವು. (ಇವುಗಳಲ್ಲಿ) ನಾಶವಾಗುವದರಿಂದ ಕ್ಷರವು,

1. 'ಭಗವನ್ಮಾಯಾಶಕ್ತಿಃ' ಮ|| ಮೈ||

2. 'ಮಾಯಾದಿಪ್ರಕಾರೇಣ' ನಿ|| ಗು||

3. ಕ್ಷರ, ಅಕ್ಷರ - ಎಂದು ಪೃಥಕ್ಕಾಗಿ ರಾಶಿಮಾಡಿರುವದರಿಂದ ಪುರುಷನು ಎಂದು ಪುರುಷಶಬ್ದಕ್ಕೆ ವ್ಯುತ್ಪತ್ತಿಯನ್ನು ತಿಳಿಸಿದಂತೆ ಆಯಿತು. ಉಪಾಧಿಗಳು ಜಡವಾಗಿದ್ದರೂ ಪುರುಷ ನೆನ್ನಬಹುದೆಂಬುದಕ್ಕೆ ತೈತ್ತಿರೀಯಾದಿಗಳಲ್ಲಿ ಅನ್ನಮಯಾದಿಗಳನ್ನು ಪುರುಷನೆಂದು ಕರೆದಿರುವದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಎರಡು ಉಪಾಧಿಗಳುಳ್ಳ ಆತನನ್ನೂ ಈ ಹೆಸರಿನಿಂದ ಕರೆಯಬಹುದು. ಛಾಂ. ಭಾ. ೮-೧೨-೩ (ಭಾ. ಭಾ. ೬೭೭)ರಲ್ಲಿ ಉತ್ತಮಪುರುಷ ಎಂಬುದರ ಭಾಷ್ಯವನ್ನು ನೋಡಿ.

ವಿನಾಶಿ, ಎಂಬುದು ಒಂದು ರಾಶಿ. ಮತ್ತೊಂದು ಪುರುಷನು (ಯಾವದೆಂದರೆ) ಅಕ್ಷರವು ಆ (ಕ್ಷರ)ಕ್ಕೆ ವಿರುದ್ಧವಾಗಿರುವ, ಭಗವಂತನ ಮಾಯಾಶಕ್ತಿಯು ; (ಇದು) ಕ್ಷರನೆಂಬ ಪುರುಷನು ಹುಟ್ಟುವದಕ್ಕೆ ಬೀಜವು. ಅನೇಕ ಸಂಸಾರಿ ಜೀವರುಗಳ ಕಾಮ, ಕರ್ಮ - ಮುಂತಾದವುಗಳ ಸಂಸ್ಕಾರಕ್ಕೆ¹ ಆಶ್ರಯವಾಗಿರುವ (ಇದು) ಅಕ್ಷರಪುರುಷ ನೆನಿಸಿರುವದು. ಆ ಪುರುಷನು ಯಾರು ? ಎಂದರೆ ಭಗವಂತನು ತಾನೇ ಹೇಳುತ್ತಾನೆ : ಸರ್ವಭೂತಗಳೂ ಎಂದರೆ ಕಾರ್ಯಸಮೂಹವೆಲ್ಲವೂ ಎಂದರ್ಥ ; (ಸರ್ವಭೂತ ಗಳು) ಕ್ಷರ(ಪುರುಷನು). ಕೂಟಸ್ಥನು - ಕೂಟವೆಂದರೆ ರಾಶಿಯು. ರಾಶಿಯಂತೆ ಇರತಕ್ಕದ್ದು. ಅಥವಾ ಕೂಟವೆಂದರೆ ಮಾಯೆ. (ಮಾಯೆ) ವಂಚನೆ, ಜಿಹ್ಮತೆ, ಕುಟಿಲತೆ - ಇವೆಲ್ಲ ಪರ್ಯಾಯಗಳು. ಮಾಯೆ, ವಂಚನೆ - ಮುಂತಾದ ಅನೇಕ ಪ್ರಕಾರಗಳಿಂದಿರುವದೇ ಕೂಟಸ್ಥವು. ಸಂಸಾರಬೀಜವು ಅನಂತವಾಗಿರುವದರಿಂದ ಸವೆಯುವದಿಲ್ಲವಾಗಿ² (ಅದು) ಅಕ್ಷರ(ಪುರುಷ)ನೆನಿಸಿರುತ್ತದೆ.

(ಭಾಷ್ಯ)

೯೧೮. ಆಭ್ಯಾಂ ಕ್ಷರಾಕ್ಷರಾಭ್ಯಾಮ್ ಅನ್ಯಃ ವಿಲಕ್ಷಣಃ ಕ್ಷರಾಕ್ಷರೋಪಾಧಿ-
ದ್ವಯದೋಷೇಣ ಅಸ್ಪೃಷ್ಟಃ ನಿತ್ಯಶುದ್ಧಬುದ್ಧಮುಕ್ತಸ್ವಭಾವಃ -

(ಭಾಷ್ಯಾರ್ಥ)

ಈ ಕ್ಷರಾಕ್ಷರಗಳಿಗಿಂತ ಬೇರೆಯಾಗಿ ಬೇರೆಯ ಸ್ವಭಾವದವನಾಗಿ ಕ್ಷರಾಕ್ಷರ ಗಳೆಂಬ ಎರಡು ಉಪಾಧಿಗಳ ದೋಷಗಳೂ ಸೋಂಕದೆ ನಿತ್ಯಶುದ್ಧಬುದ್ಧಮುಕ್ತ ಸ್ವಭಾವನಾಗಿರುವ -

ಉತ್ತಮಃ ಪುರುಷಸ್ತ್ವನ್ಯಃ ಪರಮಾತ್ಮೇತ್ಯುದಾಹೃತಃ |

ಯೋ ಲೋಕತ್ರಯಮಾವಿಶ್ಯ ಬಿಭರ್ತ್ಯವ್ಯಯ ಈಶ್ವರಃ ||೧೭||

೧೭. ಆದರೆ ಪರಮಾತ್ಮನೆನಿಸಿಕೊಂಡಿರುವ ಉತ್ತಮಪುರುಷನು ಬೇರೆ. ಆ ಅವ್ಯಯನಾದ ಈಶ್ವರನು ಲೋಕತ್ರಯವನ್ನು ಪ್ರವೇಶಿಸಿ ಧರಿಸಿ ಕೊಂಡಿರುತ್ತಾನೆ.

1. ಪ್ರಲಯದಲ್ಲಿ ಕಾಮಕರ್ಮಾದಿಗಳು ಸಂಸ್ಕಾರರೂಪದಿಂದ ಅವ್ಯಾಕೃತದಲ್ಲಿದ್ದು ಕೊಂಡು ಸೃಷ್ಟಿಯಾಗುವಾಗ ಎದ್ದುಕೊಳ್ಳುವವು.

2. ಸಂಸಾರಬೀಜವು ಸಂಸಾರವಾಗಿ ಪರಿಣಮಿಸುವದು, ಮತ್ತೆ ಬೀಜರೂಪವಾಗುವದು - ಹೀಗೆ ಅನಂತವಾಗಿಯೇ ಜ್ಞಾನದಿಂದ ಬಾಧಿತವಾಗುವವರೆಗೆ ಇರುತ್ತದೆ.

(ಭಾಷ್ಯ)

೯೧೯. ಉತ್ತಮಃ ಉತ್ಕೃಷ್ಟತಮಃ ಪುರುಷಸ್ತು ಅನ್ಯಃ ಅತ್ಯಂತವಿಲಕ್ಷಣಃ
 ಆಭ್ಯಾಮ್ | ಪರಮಾತ್ಮೇತಿ ಪರಮಶ್ಚ ಅಸೌ ದೇಹಾದ್ಯವಿದ್ಯಾಕೃತಾತ್ಮಭ್ಯಃ
 ಆತ್ಮಾ ಚ ಸರ್ವಭೂತಾನಾಂ ಪ್ರತ್ಯಕ್ಷೇತನಃ ಇತ್ಯತಃ ಪರಮಾತ್ಮಾ ಇತಿ ಉದಾಹೃತಃ
 ಉಕ್ತಃ ವೇದಾಂತೇಷು | ಸ ಏವ ವಿಶೇಷ್ಯತೇ - ಯಃ ಲೋಕತ್ರಯಂ ಭೂರ್ಭುವಃ
 ಸ್ವರಾಖ್ಯಂ ಸ್ವಕೀಯಚೈತನ್ಯಬಲಶಕ್ತ್ಯಾ¹ ಆವಿಶ್ಯ ಪ್ರವಿಶ್ಯ ಬಿಭರ್ತಿ ಸ್ವರೂಪಸದ್ಭಾವ
 ಮಾತ್ರೇಣ ಬಿಭರ್ತಿ ಧಾರಯತಿ | ಅವ್ಯಯಃ ನಾಸ್ಯ ವ್ಯಯಃ ವಿದ್ಯತೇ ಇತಿ
 ಅವ್ಯಯಃ | ಕಃ ? ಈಶ್ವರಃ | ಸರ್ವಜ್ಞಃ ನಾರಾಯಣಾಖ್ಯಃ ಈಶನಶೀಲಃ ||೧೭||

(ಭಾಷ್ಯಾರ್ಥ)

ಆದರೆ ಪರಮಾತ್ಮನೆಂದು - ಅವಿದ್ಯಾಕಲ್ಪಿತವಾದ ದೇಹವೇ ಮುಂತಾದ
 ಆತ್ಮರುಗಳಿಗಿಂತ ಪರಮ (ಹೆಚ್ಚಿನವ)ನೂ, ಎಲ್ಲಾ ಪ್ರಾಣಿಗಳಿಗೂ ಒಳಗಿನ ಚೇತನ
 ವಾಗಿರುವದರಿಂದ ಆತ್ಮನೂ ಆಗಿರುವದರಿಂದ ಪರಮಾತ್ಮನು ಎಂದು - ಉದಾಹೃತ
 ನಾಗಿರುವ ವೇದಾಂತಗಳಲ್ಲಿ ಉಕ್ತನಾಗಿರುವ ಉತ್ತಮವಾದ ಉತ್ಕೃಷ್ಟನಾಗಿರುವ
 ಪುರುಷನು, ಈ (ಎರಡ)ಕ್ಕಿಂತಲೂ ಬೇರೆಯಾಗಿರುತ್ತಾನೆ, ಅತ್ಯಂತವಾಗಿ ಬೇರೆಯ
 ಸ್ವಭಾವದವನಾಗಿರುತ್ತಾನೆ. ಅದೇ (ಪರಮಾತ್ಮನಿಗೇ) ವಿಶೇಷಣವನ್ನು ಹೇಳಲಾಗು
 ತ್ತದೆ : ಆತನು ಭೂಃ ಭುವಃ ಸ್ವಃ ಎಂಬ ಮೂರು ಲೋಕವನ್ನೂ ತನ್ನದಾದ
 ಚೈತನ್ಯಬಲಶಕ್ತಿಯಿಂದ² ಪ್ರವೇಶಿಸಿ (ಎಲ್ಲವನ್ನೂ) ಒಳಹೊಕ್ಕು ಧರಿಸಿರುತ್ತಾನೆ,
 ತನ್ನ ಸ್ವರೂಪದಿಂದ ಇದ್ದುಕೊಂಡಿರುವಷ್ಟರಿಂದಲೇ³ ಧರಿಸಿರುತ್ತಾನೆ, ಎತ್ತಿಹಿಡಿದು
 ಕೊಂಡಿರುತ್ತಾನೆ. ಅವ್ಯಯನು : ಅವನಿಗೆ ನಾಶವಿಲ್ಲದ್ದರಿಂದ ಅವ್ಯಯನು. (ಅವನು)
 ಯಾರು ? ಎಂದರೆ ಈಶ್ವರನು, ಸರ್ವಜ್ಞನು, ಎಲ್ಲವನ್ನೂ ಆಳುವ ಸ್ವಭಾವದ
 ನಾರಾಯಣನೆಂಬ ಹೆಸರಿನವನು.⁴

1. ಚೈತನ್ಯ ಎಂಬ ಮಾತು ಮ|| ಮೈ||ಗಳಲ್ಲಿಲ್ಲ. ಇರುವದು ಒಳ್ಳೆಯದು. ಈ ಪಾಠವು
 ವ್ಯಾಖ್ಯಾನಸಮ್ಮತವೂ ಆಗಿದೆ.

2. ಶ್ಲೋ. ೬-೮ನ್ನು ನೋಡಿ.

3. ಜಗತ್ತನ್ನು ಧರಿಸುವದಕ್ಕೆ ಪರಮಾತ್ಮನಿಗೆ ಯಾವ ಪ್ರಯತ್ನವೂ ಬೇಕಿಲ್ಲ ; ಅವನ
 ಇರವೇ ಸಾಕು. ಕಲ್ಪಿತವಾದದ್ದು ಅಧಿಷ್ಠಾನಕ್ಕೆ ಹೊರೆಯಲ್ಲ.

4. ಈಶ್ವರನು ಕ್ಷರಾಕ್ಷರಗಳಿಗಿಂತ ಬೇರೆ ಎಂಬುದರ ಅಕ್ಷರಾರ್ಥವನ್ನು ಹಿಡಿಯಬಾರದು ;
 ಏಕೆಂದರೆ ಅವನು ಬೇರೆ ಎಂಬುದು ತಾನೇ ಸಿದ್ಧವಾಗಿದೆ. ಕಲ್ಪಿತವಾದ ಕ್ಷರಾಕ್ಷರಗಳಿಗಿಂತ
 ಬೇರೆಯಾದ ಸ್ವಭಾವವುಳ್ಳವನು ಎಂಬುದನ್ನು ತಿಳಿಸುವದಕ್ಕಾಗಿ ಅನ್ಯ ಎಂದಿದೆ. ಮಾಂ. ಭಾ. ಭಾ.
 ೩೮ ನೋಡಿ.

(ಭಾಷ್ಯ)

೯೨೦. ಯಥಾವ್ಯಾಖ್ಯಾತಸ್ಯ ಈಶ್ವರಸ್ಯ ಪುರುಷೋತ್ತಮಃ ಇತ್ಯೇತನ್ನಾಮ ಪ್ರಸಿದ್ಧಮ್ | ತಸ್ಯ ನಾಮನಿರ್ವಚನಪ್ರಸಿದ್ಧ್ಯಾ ಅರ್ಥವತ್ತ್ವಂ¹ ನಾಮ್ನಃ ದರ್ಶಯನ್ ನಿರತಿಶಯೋಹಮ್ ಈಶ್ವರಃ ಇತಿ ಆತ್ಮಾನಂ ದರ್ಶಯತಿ ಭಗವಾನ್ -

(ಭಾಷ್ಯಾರ್ಥ)

ಮೇಲೆ ತಿಳಿಸಿರುವಂಥ ಈಶ್ವರನಿಗೆ ಪುರುಷೋತ್ತಮನೆಂಬ ಹೆಸರು ಪ್ರಸಿದ್ಧವಾಗಿರುತ್ತದೆ. ಆ ನಾಮವನ್ನು ನಿರ್ವಚನಮಾಡುವ ಪ್ರಸಿದ್ಧಿಯಿಂದ² (?) ನಾಮವು ಅರ್ಥವತ್ತಾಗಿದೆ ಎಂದು ತಿಳಿಸಿ ನಾನು (ಇಂಥ) ಮಿಗಿಲಿಲ್ಲದ ಈಶ್ವರನು ಎಂದು ಭಗವಂತನು ತನ್ನ (ಸ್ವರೂಪವ)ನ್ನು ತಿಳಿಸಿಕೊಡುತ್ತಾನೆ :-

ಯಸ್ಮಾತ್ ಕ್ಷರಮತೀತೋಹಮಕ್ಷರಾದಪಿ ಚೋತ್ತಮಃ |

ಅತೋಽಸ್ಮಿ ಲೋಕೇ ವೇದೇ ಚ ಪ್ರಥಿತಃ ಪುರುಷೋತ್ತಮಃ ||೧೮||

೧೮. ನಾನು ಕ್ಷರವನ್ನು ದಾಟಿ ಅಕ್ಷರಕ್ಕಿಂತಲೂ ಉತ್ತಮನಾಗಿರುತ್ತೇನೆಲ್ಲ, ಆದ್ದರಿಂದ ಲೋಕದಲ್ಲಿಯೂ ವೇದದಲ್ಲಿಯೂ ಪುರುಷೋತ್ತಮನೆಂದು ಪ್ರಸಿದ್ಧನಾಗಿರುತ್ತೇನೆ.

(ಭಾಷ್ಯ)

೯೨೧. ಯಸ್ಮಾತ್ ಕ್ಷರಮ್ ಅತೀತಃ ಅಹಂ ಸಂಸಾರಮಾಯಾವ್ಯಕ್ಷಮ್ ಅಶ್ವತ್ಥಾಖ್ಯಮ್ ಅತಿಕ್ರಾಂತಃ ಅಹಮ್ ಅಕ್ಷರಾದಪಿ ಸಂಸಾರಮಾಯಾವ್ಯಕ್ಷಬೀಜಭೂತಾದಪಿ ಚ ಉತ್ತಮಃ ಉತ್ಪಷ್ಟತಮಃ ಊರ್ಧ್ವತಮೋ ವಾ, ಅತಃ ತಾಭ್ಯಾಂ³ ಕ್ಷರಾಕ್ಷರಾಭ್ಯಾಮ್ ಉತ್ತಮತ್ವಾತ್ ಅಸ್ಮಿ ಲೋಕೇ ವೇದೇ ಚ ಪ್ರಥಿತಃ ಪ್ರಖ್ಯಾತಃ ಪುರುಷೋತ್ತಮಃ | (ಪುರುಷೋತ್ತಮ) ಇತ್ಯೇವಂ ಮಾಂ ಜನಾಃ⁴ ವಿದುಃ | ಕವಯಃ

1. 'ಅನ್ವರ್ಥತ್ವಮ್' ಮ|| ಮೈ||

2. 'ಪ್ರಸಿದ್ಧ್ಯಾ' ಎಂಬ ಮಾತು ಇಲ್ಲದಿದ್ದರೂ ಸಾಗುತ್ತದೆ ಎಂದು ತೋರುತ್ತದೆ. ಅಥವಾ ಹೀಗೆ ನಿರ್ವಚನಮಾಡಿರುವುದು ಶ್ರುತಿಯಲ್ಲಿಯೂ ಲೋಕದಲ್ಲಿಯೂ ಪ್ರಸಿದ್ಧವಾಗಿರುವದರಿಂದ ಎಂಬ ಅಭಿಪ್ರಾಯವೂ ಇರಬಹುದು.

3. ನಿ|| ವಾ||ಗಳಲ್ಲಿಲ್ಲ.

4. 'ಭಕ್ತಜನಾಃ' ನಿ|| ಗು|| ವಾ|| ಅ||

ಕಾವ್ಯಾದಿಷು ಚ ಇದಂ ನಾಮ ನಿಬದ್ಧನ್ತಿ | ಪುರುಷೋತ್ತಮ ಇತ್ಯನೇನ ಅಭಿಧಾನೇನ
ಅಭಿಗ್ಯಣನ್ತಿ¹ ||೧೮||

(ಭಾಷ್ಯಾರ್ಥ)

ನಾನು ಕ್ಷವನ್ನು ಅಶ್ವತ್ಥವೆಂಬ ಸಂಸಾರಮಾಯಾವೃಕ್ಷವನ್ನು ದಾಟಿರುವೆ
ನಲ್ಲ, ಮೀರಿರುವೆನಲ್ಲ (ಅದರಿಂದಲೂ), ಅಕ್ಷರಕ್ಕಿಂತಲೂ ಸಂಸಾರಮಾಯಾವೃಕ್ಷಕ್ಕೆ
ಬೀಜವಾಗಿರುವ (ಅಕ್ಷರಕ್ಕಿಂತಲೂ) ಉತ್ತಮನಾಗಿರುವದರಿಂದಲೂ ಹೆಚ್ಚಿನವ
ನಾಗಿರುವದರಿಂದಲೂ ಅಥವಾ (ಅದಕ್ಕಿಂತಲೂ) ಮೇಲುಗಡೆಯಲ್ಲಿರುವೆನಲ್ಲ,²
ಆದ್ದರಿಂದಲೂ ಆ ಕ್ಷರಾಕ್ಷರಗಳಿಗಿಂತ ಉತ್ತಮನಾಗಿರುವದರಿಂದ, ಲೋಕದಲ್ಲಿಯೂ
ವೇದದಲ್ಲಿಯೂ³ ಪುರುಷೋತ್ತಮನೆಂದು ಪ್ರಸಿದ್ಧನಾಗಿರುತ್ತೇನೆ. ಪುರುಷೋತ್ತಮ
ನೆಂದು ನನ್ನನ್ನು (ಭಕ್ತ)ಜನರು ತಿಳಿಯುತ್ತಾರೆ ; ಕವಿಗಳೂ ಕಾವ್ಯಾದಿಗಳಲ್ಲಿ ಈ
ಹೆಸರಿನಿಂದ (ನನ್ನನ್ನು) ಕರೆಯುತ್ತಾರೆ.

(ಭಾಷ್ಯ)

೯೨೨. ಅಥೇದಾನೀಂ ಯಥಾನಿರುಕ್ತಮ್ ಆತ್ಮಾನಂ ಯೋ ವೇದ ತಸ್ಯ
ಇದಂ ಫಲಮ್ ಉಚ್ಯತೇ -

(ಭಾಷ್ಯಾರ್ಥ)

ಇನ್ನು ಈಗ ಹೀಗೆ ವಿವರಿಸಿದ (ಹೆಸರಿನ) ಆತ್ಮನನ್ನು ಯಾವನು
ಅರಿತುಕೊಳ್ಳುವನೋ ಅವನಿಗೆ ಈ ಫಲ(ವಾಗುವದೆಂದು) ಹೇಳುತ್ತಾನೆ :-

ಯೋ ಮಾಮೇವಮಸಂಮೂಢೋ ಜಾನಾತಿ ಪುರುಷೋತ್ತಮಮ್ |

ಸ ಸರ್ವವಿದ್ ಭಜತಿ ಮಾಂ ಸರ್ವಭಾವೇನ ಭಾರತ ||೧೯||

೧೯. ಎಲೈ ಭಾರತನೆ, ಯಾವನು ಅಸಂಮೂಢನಾಗಿ ಹೀಗೆ ನನ್ನನ್ನು
ಪುರುಷೋತ್ತಮನೆಂದು ತಿಳಿಯುವನೋ ಆ ಸರ್ವವೇತ್ತನು ನನ್ನನ್ನು
ಸರ್ವಭಾವದಿಂದ ಭಜಿಸುತ್ತಿರುತ್ತಾನೆ.

1. 'ನಿಬದ್ಧನ್ತಿ' ಆದ ಬಳಿಕ ಈ ವಾಕ್ಯವು ಮ|| ಮೈ|| ಗಳಲ್ಲಿಲ್ಲ ; ಇಲ್ಲದಿದ್ದರೂ
ಆಗುತ್ತದೆ.

2. ಉತ್ ಎಂಬ ಉಪಸರ್ಗಕ್ಕೆ ಉತ್ಪಷ್ಟ, ಊರ್ಧ್ವ - ಎಂಬ ಎರಡೂ ಅರ್ಥ
ವಾಗಬಹುದೆಂದು ಭಾವ.

3. ಛಾಂ. ೮-೧೨-೨.

(ಭಾಷ್ಯ)

೯೨೩. ಯೋ ಮಾಮ್ ಈಶ್ವರಂ ಯಥೋಕ್ತವಿಶೇಷಣಮ್ ಏವಂ
ಯಥೋಕ್ತೇನ ಪ್ರಕಾರೇಣ ಅಸಂಮೂಢಃ ಸಂಮೋಹವರ್ಜಿತಃ ಸನ್ ಜಾನಾತಿ
'ಅಯಮ್ ಅಹಮಸ್ಮಿ' ಇತಿ ಪುರುಷೋತ್ತಮಮ್ ಸ ಸರ್ವವಿತ್ ಸರ್ವಾತ್ಮನಾ'¹
ಸರ್ವಂ ವೇತ್ತಿ ಇತಿ ಸರ್ವಜ್ಞಃ ಸರ್ವಭೂತಸ್ಥಂ ಭಜತಿ ಮಾಂ ಸರ್ವಭಾವೇನ
ಸರ್ವಾತ್ಮತಯಾ'² ಹೇ ಭಾರತ ||೧೯||

(ಭಾಷ್ಯಾರ್ಥ)

ಎಲೈ ಭರತಕುಲೋತ್ಪನ್ನನೇ, ಯಾವನು ಈಶ್ವರನಾದ, ಮೇಲೆ ಹೇಳಿದ
ವಿಶೇಷಣಗಳುಳ್ಳ³ ನನ್ನನ್ನು ಹೀಗೆ ಹೇಳಿದ ರೀತಿಯಿಂದ⁴ ಸಂಮೂಢನಾಗದೆ
ಸಂಮೋಹವಿಲ್ಲದವನಾಗಿ⁵ ಇವನು ನಾನೇ ಎಂದು ನನ್ನನ್ನು ಪುರುಷೋತ್ತಮನಾಗಿ
ಅರಿತುಕೊಳ್ಳುವನೋ, ಆ ಸರ್ವವಿದನು - ಸರ್ವಾತ್ಮನಾಗಿ⁶ ಸರ್ವವನ್ನೂ ಬಲ್ಲವ
ನಾದ್ದರಿಂದ (ಅವನು) ಸರ್ವಜ್ಞನು. (ಅವನು) ಸರ್ವಭೂತಗಳಲ್ಲಿಯೂ ಇರುವ
ನನ್ನನ್ನು ಸರ್ವಭಾವದಿಂದ ಸರ್ವಾತ್ಮರೂಪದಿಂದ⁷ ಭಜಿಸಿದವನಾಗುತ್ತಾನೆ.

ಈ ಅಧ್ಯಾಯದಲ್ಲಿ ಹೇಳಿದ ಜ್ಞಾನದ ಮಹಿಮೆ

(ಭಾಷ್ಯ)

೯೨೪. ಅಸ್ಮಿನ್ ಅಧ್ಯಾಯೇ ಭಗವತ್ತ್ವಜ್ಞಾನಂ ಮೋಕ್ಷಫಲಮ್
ಉಕ್ತ್ವಾ ಅಥ ಇದಾನೀಂ ತತ್ ಸೌತ್ತಿ -

(ಭಾಷ್ಯಾರ್ಥ)

ಈ ಅಧ್ಯಾಯದಲ್ಲಿ ಮೋಕ್ಷಫಲವನ್ನು (ಕೊಡುವ) ಭಗವಂತನ ತತ್ವದ
ಜ್ಞಾನವನ್ನು ಹೇಳಿ(ದ್ದಾಯಿತು) ; ಇನ್ನು ಈಗ ಅದನ್ನು ಹೊಗಳುತ್ತಾನೆ :-

1. ಮ|| ಮೈ|| ಗಳಲ್ಲಿಲ್ಲ.
2. 'ಸರ್ವಾತ್ಮಚಿತ್ತತಯಾ' ನಿ|| ಗು|| ವಾ|| ; 'ಸರ್ವಾತ್ಮಕತಯಾ' ಮ||
3. ಅವ್ಯಯನು, ಲೋಕತ್ರಯವನ್ನು ಧರಿಸಿರುವ ಈಶ್ವರನು - ಎಂಬ ವಿಶೇಷಣಗಳುಳ್ಳ.
4. ಕ್ಷರವನ್ನೂ ಅಕ್ಷರವನ್ನೂ ದಾಟಿರುವದರಿಂದ ಪುರುಷೋತ್ತಮನು ಎಂದು.
5. ಉಪಾಧಿಯಾದ ಕ್ಷರದ ಅಥವಾ ಅಕ್ಷರದ ಸಂಬಂಧವನ್ನು ಆತ್ಮನಲ್ಲಿ ಆರೋಪಿಸುವ
ಅಜ್ಞಾನಕ್ಕೆ ವಶನಾಗದೆ.
6. ಎಲ್ಲರ ಆತ್ಮನಾಗಿ.
7. ಎಲ್ಲರ ಆತ್ಮನೂ ಎಲ್ಲಾರೂಪದಿಂದ ಇರುವವನೂ ಭಗವಂತನೇ ಎಂದು
ಭಾವದಿಂದ.

ಇತಿ ಗುಹ್ಯತಮಂ ಶಾಸ್ತ್ರಮಿದಮುಕ್ತಂ ಮಯಾನಘ |

ಏತದ್ಬುದ್ಧ್ವಾ ಬುದ್ಧಿಮಾನ್ ಸ್ಯಾತ್ ಕೃತಕೃತ್ಯಶ್ಚ ಭಾರತ ||೨೦||

೨೦. ಎಲೈ ಅನಘನೆ, ಇಂತು ಗುಹ್ಯತಮವಾದ ಈ ಶಾಸ್ತ್ರವು ನನ್ನಿಂದ ಉಕ್ತವಾಯಿತು. ಎಲೈ ಭಾರತನೆ, ಇದನ್ನು ಅರಿತುಕೊಂಡವನು ಬುದ್ಧಿ ವಂತನೂ ಕೃತಕೃತ್ಯನೂ ಆಗುವನು.

(ಭಾಷ್ಯ)

೯೨೫. ಇತಿ ಏತತ್ ಗುಹ್ಯತಮಮ್ ಗೋಪ್ಯತಮಮ್ ಅತ್ಯಂತರಹಸ್ಯಮ್ ಇತ್ಯೇತತ್ | ಕಿಂ ತತ್ ? ಶಾಸ್ತ್ರಮ್ | ಯದ್ಯಪಿ ಗೀತಾಖ್ಯಂ ಸಮಸ್ತಂ ಶಾಸ್ತ್ರಮ್ ಉಚ್ಯತೇ, ತಥಾಪಿ ಅಯಮೇವ ಅಧ್ಯಾಯಃ ಇಹ ಶಾಸ್ತ್ರಮ್ ಇತಿ ಉಚ್ಯತೇ ಸ್ತುತ್ಯರ್ಥಮ್ | ಪ್ರಕರಣಾತ್ | ಸರ್ವೋ ಹಿ ಗೀತಾಶಾಸ್ತ್ರಾರ್ಥಃ ಅಸ್ಮಿನ್ ಅಧ್ಯಾಯೇ ಸಮಾಸೇನ ಉಕ್ತಃ | ನ ಕೇವಲಂ ಗೀತಾಶಾಸ್ತ್ರಾರ್ಥ ಏವ, ಕಿಂ ತು ಸರ್ವಶ್ಚ ವೇದಾರ್ಥಃ ಇಹ ಪರಿಸಮಾಪ್ತಃ | 'ಯಸ್ತಂ ವೇದ ಸ ವೇದವಿತ್' (೧೫-೧), 'ವೇದೈಶ್ಚ ಸರ್ವೈರಹಮೇವ ವೇದ್ಯಃ' (೧೫-೧೫) ಇತಿ ಚ ಉಕ್ತಮ್ | ಇದಮ್ ಉಕ್ತಂ ಕಥಿತಂ ಮಯಾ ಹೇ ಅನಘ ಅಪಾಪ | ಏತತ್ ಶಾಸ್ತ್ರಂ ಯಥಾದರ್ಶಿತಾರ್ಥಂ ಬುದ್ಧ್ವಾ ಬುದ್ಧಿಮಾನ್ ಸ್ಯಾತ್ ಭವೇತ್, ನಾನ್ಯಥಾ | ಕೃತಕೃತ್ಯಶ್ಚ, ಭಾರತ | ಕೃತಂ ಕೃತ್ಯಂ ಕರ್ತವ್ಯಂ ಯೇನ ಸ ಕೃತಕೃತ್ಯಃ | ವಿಶಿಷ್ಟಜನ್ಮಪ್ರಸೂತೇನ ಬ್ರಾಹ್ಮಣೇನ ಯತ್ ಕರ್ತವ್ಯಂ ತತ್ ಸರ್ವಂ ಭಗವತ್ಪತ್ನೀ ವಿದಿತೇ ಕೃತಂ ಭವೇತ್ ಇತ್ಯರ್ಥಃ | ನ ಚ ಅನ್ಯಥಾ ಕರ್ತವ್ಯಂ ಪರಿಸಮಾಪ್ಯತೇ ಕಸ್ಯಚಿತ್ ಇತ್ಯಭಿಪ್ರಾಯಃ | 'ಸರ್ವಂ ಕರ್ಮಾಖಿಲಂ ಪಾರ್ಥ ಜ್ಞಾನೇ ಪರಿಸಮಾಪ್ಯತೇ' (೪-೩೩) ಇತಿ ಚ ಉಕ್ತಮ್ | 'ಏತದ್ಧಿ ಜನ್ಮ ಸಾಫಲ್ಯಂ ಬ್ರಾಹ್ಮಣಸ್ಯ ವಿಶೇಷತಃ | ಪ್ರಾಪ್ತೈತತ್ಪ್ರತೀತೈ ಹಿ ದ್ವಿಜೋ ಭವತಿ ನಾನ್ಯಥಾ' (ಮನು. ೧೨-೯೩) ಇತಿ ಚ ಮಾನವಂ ವಚನಮ್¹ | ಯತ ಏತತ್ ಪರಮಾರ್ಥತತ್ವಂ ಮತ್ತಃ ಶ್ರುತವಾನಸಿ, ಅತಃ ಕೃತಾರ್ಥಸ್ವಂ ಭಾರತ ಇತಿ ||೨೦||

1. 'ಏತದ್ಧಿ ಜನ್ಮಸಾಮಗ್ರ್ಯಮ್ ಇತಿ ಚ ಮಾನವಂ ವಾಕ್ಯಮ್' ಎಂದಿಷ್ಟೇ ಮ|| ; ಅ|| ನಿ|| ವಾ|| ಮೈ|| ಗಳಲ್ಲಿ ಪೂರ ಶ್ಲೋಕವಿದೆ ; ವಾ|| ದಲ್ಲಿ 'ಸಾಮಗ್ರ್ಯಮ್' ಎಂದೇ ಪಾಠ. ನಿರ್ಣಯ ಸಾಗರದ ಅಚ್ಚಿನ ಮನುಸ್ತುತಿಯಲ್ಲಿ 'ಸಾಫಲ್ಯಂ' ಎಂದಿದೆ ; ಆದರೆ ಭಾರತದಲ್ಲಿರುವ ಇದೇ ಶ್ಲೋಕಕ್ಕೆ 'ಸಾಮಗ್ರ್ಯಂ' ಎಂಬ ಪಾಠವಿದೆ.

(ಭಾಷ್ಯಾರ್ಥ)

ಈ ರೀತಿಯಲ್ಲಿ ಗುಹ್ಯತಮವಾದ ಎಲ್ಲಕ್ಕಿಂತಲೂ ಗುಟ್ಟಾಗಿರುವ ಅತ್ಯಂತ ರಹಸ್ಯವು¹ ಎಂದು ಅಭಿಪ್ರಾಯ. ಅದು ಯಾವದು ? ಎಂದರೆ ಶಾಸ್ತ್ರವು. ಗೀತೆ ಯೆಂಬುದೆಲ್ಲವೂ² ಸೇರಿ ಶಾಸ್ತ್ರವೆನಿಸಿರುವದಾದರೂ³ ಇಲ್ಲಿ ಹೊಗಳುವದಕ್ಕಾಗಿ ಈ ಅಧ್ಯಾಯವನ್ನೇ ಶಾಸ್ತ್ರವೆಂದು ಕರೆದಿರುತ್ತದೆ (ಎಂಬುದು ಯುಕ್ತ) ; ಏಕೆಂದರೆ (ಇಲ್ಲಿ ಅಧ್ಯಾಯಾರ್ಥವೇ) ಪ್ರಕೃತವಾಗಿರುತ್ತದೆ. ಗೀತಾಶಾಸ್ತ್ರವೆಲ್ಲವೂ ಈ ಅಧ್ಯಾಯದಲ್ಲಿ ಸಂಕ್ಷೇಪವಾಗಿ ಉಕ್ತವಾಗಿರುತ್ತದೆ. ಬರಿಯ ಗೀತಾಶಾಸ್ತ್ರದ ಅರ್ಥವೇ ಅಲ್ಲ, ಸಕಲ ವೇದಾರ್ಥವೂ ಇದರಲ್ಲಿ ಮುಗಿದಿರುತ್ತದೆ.⁴ “ಅದನ್ನು ಯಾವನು ಅರಿತಿರುವನೋ ಅವನು ವೇದವನ್ನು ಬಲ್ಲವನಾಗಿರುತ್ತಾನೆ” (೧೫-೧) ಎಂದೂ, “ಎಲ್ಲಾ ವೇದ ಗಳಿಗೂ ವೇದ್ಯನಾದವನು ನಾನೇ” (೧೫-೧೫) ಎಂದೂ ಹಿಂದೆ ಹೇಳಿಯೂ ಇರುತ್ತದೆ. ಈ (ಶಾಸ್ತ್ರವು) ಎಲೈ ಅನಘನೇ ಪಾಪರಹಿತನೇ, ನನ್ನಿಂದ ಉಕ್ತವಾಗಿದೆ, ಹೇಳಲ್ಪಟ್ಟಿರುತ್ತದೆ.

ಇದನ್ನು (ನಾನು) ತಿಳಿಸಿರುವ ಅರ್ಥವುಳ್ಳ (ಈ) ಶಾಸ್ತ್ರವನ್ನು ಅರಿತುಕೊಂಡರೆ ಬುದ್ಧಿವಂತನಾಗುವನೇ ಹೊರತು ಬೇರೆರೀತಿಯಿಂದ ಆಗಲಾರನು.⁵ ಎಲೈ ಭರತ ವಂಶೋತ್ಪನ್ನನೇ, (ಅಂಥವನು) ಕೃತ್ಯಕೃತ್ಯನೂ (ಆಗುವನು). ಮಾಡತಕ್ಕದ್ದನ್ನು ಮಾಡಿದವನು ಕೃತಕೃತ್ಯನು. ಅಸಾಧಾರಣವಾದ (ಉತ್ತಮ)ಜನ್ಮದಲ್ಲಿ ಹುಟ್ಟಿದ ಬ್ರಾಹ್ಮಣನು ಮಾಡತಕ್ಕದ್ದು ಏನೇನಿರುವದೋ ಭಗವತ್ತತ್ವವನ್ನು ಅರಿತುಕೊಂಡರೆ ಅದೆಲ್ಲವೂ ಮಾಡಿದಂತೆ ಆಗುವದು. ಹಾಗಿಲ್ಲದಿದ್ದರೆ ಯಾವನಿಗೂ ಮಾಡತಕ್ಕದ್ದು

1. ಬಹುಜನರು ಅನಧಿಕಾರಿಗಳಾದ್ದರಿಂದ ಇದನ್ನು ತಿಳಿಯದೆ ಇರುವರು ; ಆದ್ದರಿಂದ ಇದು ರಹಸ್ಯವು.

2. ಭಗವದ್ಗೀತೆಯ ಶ್ಲೋಕಗಳಿಗೇ ಗೀತೆಗಳೆಂಬ ಹೆಸರೆಂದು ಗೀತಾಭಾಷ್ಯದ ಅವತರಣಿಕೆಯಲ್ಲಿ ಬರೆದಿರುತ್ತದೆ ; ಆದ್ದರಿಂದ ಗ್ರಂಥಕ್ಕೆ ಗೀತೆ ಎಂಬ ಹೆಸರು ಶ್ಲೋಕಗಳ ಹೆಸರಿನಿಂದ ಬಂದದ್ದು ಎಂದು ತಿಳಿಯಬೇಕು.

3. ಶಾಸ್ತ್ರವೆಂದರೆ ಪ್ರವೃತ್ತಿನಿವೃತ್ತಿದರ್ಮಗಳನ್ನು ತಿಳಿಸುವದು.

4. ಮುಖ್ಯಾರ್ಥದಲ್ಲಿ ವೇದವೇ ಶಾಸ್ತ್ರವು, ಅದರ ಸಾರವನ್ನು ಸಂಗ್ರಹಿಸಿ ಹೇಳುವ ಗೀತೆಯೂ ಗೌಣಾರ್ಥದಲ್ಲಿ ಶಾಸ್ತ್ರವೆನಿಸಿದೆ, ಗೀತೆಯ ಒಟ್ಟರ್ಥವನ್ನು ಹಿಂಡಿ ಹೇಳುವದರಿಂದ ಈ ಅಧ್ಯಾಯಕ್ಕೆ ಶಾಸ್ತ್ರವೆಂಬ ಹೆಸರು ಬಂದಿದೆ - ಎಂದು ಭಾವ.

5. ಪರಮಾತ್ಮನನ್ನು ಅರಿತರೆ ಎಲ್ಲವನ್ನೂ ಅರಿತಂತೆ, ಅದರಿಂದಲೇ ಪರಮ ಪುರುಷಾರ್ಥವು ದೊರಕುವದು, ಬೇರೊಂದರಿಂದಲ್ಲ. ಛಾಂ. ೬-೧-೩ ನೋಡಿ.

ಮುಗಿಯುವದಿಲ್ಲ¹ - ಎಂದು ಅಭಿಪ್ರಾಯ. “ಎಲೈ ಪಾರ್ಥನೆ, ಜ್ಞಾನದಲ್ಲಿ ಎಲ್ಲಾ ಕರ್ಮವೂ ಅಖಿಲವಾಗಿ ಕೊನೆಗಾಣುತ್ತದೆ” (೪-೩೩) ಎಂದು ಹಿಂದೆ ಹೇಳಿಯೂ ಇರುತ್ತದೆ. “ಇದೇ ಜನ್ಮಸಾಫಲ್ಯವು, ಅದರಲ್ಲಿಯೂ ಬ್ರಾಹ್ಮಣನಿಗೆ (ಇದೇ ಜನ್ಮಸಾಫಲ್ಯವು) ; ಏಕೆಂದರೆ ಇದನ್ನು ಪಡೆದುಕೊಂಡರೇ ದ್ವಿಜನು ಕೃತಕೃತ್ಯ ನಾಗುವನೇ ಹೊರತು ಬೇರೆ ರೀತಿಯಿಂದಾಗಲಾರನು” (ಮನು. ೧೨-೯೩) ಎಂದು ಮನುವಚನವೂ (ಇದೆ).

“ಎಲೈ ಭರತವಂಶೋತ್ಪನ್ನನೆ, (ನೀನು) ಈ ಪರಮಾರ್ಥತತ್ವವನ್ನು ನನ್ನಿಂದ ಕೇಳಿ (ತಿಳಿದುಕೊಂಡಿ)ರುವದರಿಂದ ನೀನು ಕೃತಾರ್ಥನು ಎಂದು (ಅಭಿಪ್ರಾಯ).

ಇತಿ ಶ್ರೀ ಮದ್ಭಗವದ್ಗೀತಾಭಾಷ್ಯೇ ಪುರುಷೋತ್ತಮಯೋಗೋ ನಾಮ
ಪಿಂಚದಶೋಽಧ್ಯಾಯಃ

1. ಕರ್ತೃತ್ವಬುದ್ಧಿಯಿರುವವರೆಗೆ ಕರ್ತವ್ಯವೂ ಇದ್ದೇಇರುತ್ತದೆ.

ಹದಿನೈದನೆಯ ಅಧ್ಯಾಯದ ಸಾರ

೧-೩. ಭಗವಂತನಂತೆಂದನು : “ಈ ಸಂಸಾರವೆಂಬ ಅಶ್ವತ್ಥವೃಕ್ಷವು ಪರಮಸೂಕ್ಷ್ಮವಾದ ಉತ್ಪನ್ನವಾದ ಬ್ರಹ್ಮವೆಂಬ ಬೇರಿನಿಂದ ಹುಟ್ಟಿ ಕೆಳಗಡೆಗೆ ಬೆಳೆದುಕೊಂಡು ಎಂದಿಗೂ ಸವೆಯದೆ ಹಬ್ಬಿಕೊಂಡಿರುವುದು. ಈ ಸಂಸಾರವನ್ನು ವೇದಗಳೆಂಬ ಎಲೆಗಳು ರಕ್ಷಣೆಗೈಯುತ್ತಿರುವವು. ಇದರ ಕೊಂಬೆಗಳು ಕೆಳಕ್ಕೂ ಮೇಲಕ್ಕೂ ಚಾಚಿರುತ್ತದೆ. ಅವು ಗುಣಗಳಿಂದ ಬೆಳೆದುಕೊಂಡಿವೆ, ವಿಷಯಗಳಿಂದ ಚಿಗುರುತ್ತಿವೆ. ಕರ್ಮದಿಂದ ಇದಕ್ಕೆ ಮನುಷ್ಯಲೋಕದಲ್ಲಿ ಬಿಳಿಲುಗಳು ಬಿಟ್ಟುಕೊಂಡಿರುತ್ತವೆ. ಇದು ತೋರಿಕೆಯ ರೂಪವುಳ್ಳದ್ದು, ತುದಿಮೊದಲು ನಡುವೆಗಳಲ್ಲಿದ್ದು.

೪-೬. ಜ್ಞಾನಿಗಳು ಈ ವೃಕ್ಷವನ್ನು ಬಲವಾದ ಅಸಂಗಶಸ್ತ್ರದಿಂದ ಕತ್ತರಿಸಿಹಾಕಿ ಸಂಸಾರಕ್ಕೆ ಮರಳಿಬರದಂತಿರುವ ಸರ್ವಕಾರಣನಾದ, ಪರಮಪುರುಷನನ್ನು ಹುಡುಕಿ ಶರಣು ಹೊಂದಿ ಸಕಲಚಿತ್ತದೋಷಗಳನ್ನು ನೀಗಿಕೊಂಡು ಅವ್ಯಯವಾದ ಸ್ವಪ್ರಕಾಶವಾದ ವಿಷ್ಣುಪದವನ್ನು ಸೇರುವರು.

೭-೧೧. ಜೀವನು ಪರಮಾರ್ಥವಾಗಿ ನನ್ನದೇ ಆಗಿರುವ ಅಂಶವಾಗಿ ನಿತ್ಯಶುದ್ಧ ಬುದ್ಧಮುಕ್ತನೇ ಆಗಿರುತ್ತಿದ್ದರೂ ಆ ತನ್ನ ಸ್ವರೂಪವನ್ನು ಅರಿಯದೆ ವಿಷಯಾಸಕ್ತಿಯಿಂದ ಸಂಸಾರದಲ್ಲಿ ತೊಳಲುತ್ತಿರುವನು. ಯಾರು ಪಾಪವನ್ನು ತೊರೆದು ಶಮದಮಾದಿಗಳನ್ನು ಸಾಧಿಸಿಕೊಂಡು ಪ್ರಯತ್ನಮಾಡುವರೋ ಅವರು ಪ್ರಯತ್ನಪೂರ್ವಕವಾಗಿ ಜ್ಞಾನವನ್ನು ಸಂಪಾದಿಸಿಕೊಂಡು ತಮ್ಮ ಪರಮಾರ್ಥವಾದ ಈ ಸ್ವರೂಪವನ್ನು ಕಂಡುಕೊಳ್ಳುವರು.

೧೨-೧೫. ನನ್ನ ಸ್ವರೂಪವು ಸರ್ವಾತ್ಮವಾಗಿರುವುದರಿಂದ ಸೂರ್ಯ, ಚಂದ್ರ, ಅಗ್ನಿ, ಭೂಮಿ, ಸೋಮ, ಉದರದಲ್ಲಿರುವ ವೈಶ್ವಾನರಾಗ್ನಿ - ಮುಂತಾದ ರೂಪಗಳಿಂದ ಸಕಲ ವ್ಯವಹಾರಗಳನ್ನೂ ನೆರವೇರಿಸುತ್ತಿರುವುದಲ್ಲದೆ ಸಕಲಪ್ರಾಣಿಗಳ ಹೃದಯದಲ್ಲಿ ಅವರ ಆತ್ಮರೂಪದಿಂದಲೇ ಇದ್ದುಕೊಂಡಿರುತ್ತದೆ. ನನ್ನಿಂದಲೇ ಎಲ್ಲರಿಗೂ ನೆನಪು, ಜ್ಞಾನ, ಜ್ಞಾನದ ಮರೆ - ಇವುಗಳು ಆಗುತ್ತಿರುವವು. ವೇದ್ಯವೇದಿತ್ಯವೇದನಗಳೆಲ್ಲವೂ ನಾನೇ.

೧೬-೧೯. ಇರವಿನ ರಾಶಿಯನ್ನೆಲ್ಲ ಮೂರು ಪಂಗಡಗಳಾಗಿ ವಿಂಗಡಿಸಬಹುದು. ಇವು ಮೂರಕ್ಕೂ ಪುರುಷನೆಂದು ಹೆಸರು. ಇವುಗಳಲ್ಲಿ ಭೂತಭೌತಿಕರೂಪದಿಂದ ಹೊರಗೆ ತೋರುತ್ತಿರುವ ಕಾರ್ಯಪ್ರಪಂಚವೇ ಒಂದು ರಾಶಿ. ಇದಕ್ಕೆ ಕ್ಷರಪುರುಷ ಎಂದು ಹೆಸರು. ಏಕೆಂದರೆ ಇದು ವಿಕಾರವಾಗುತ್ತಿದ್ದು ಕೊನೆಗೆ ನಾಶವಾಗುತ್ತದೆ. ಈ ಕ್ಷರವು ಪ್ರಲಯದಲ್ಲಿ ಯಾವ ಬೀಜರೂಪವನ್ನು ಹೊಂದುವದೋ ಅದು ಎರಡನೆಯ ರಾಶಿ. ಅದಕ್ಕೆ ಅಕ್ಷರಪುರುಷ ಎಂದು ಹೆಸರು. ಏಕೆಂದರೆ ಅದು ಸಂಸಾರವಿರುವವರೆಗೂ ತನ್ನ ಮಾಯಾರೂಪದಿಂದ ನಾಶವಾಗದೆ ಇರುತ್ತಿರುವುದು. ಈ ಕ್ಷರಾಕ್ಷರಗಳೆರಡನ್ನೂ ಬೆಳಗುತ್ತಾ ತನ್ನ ಇರವಿನಿಂದ ಅವಕ್ಕೂ ಇರವನ್ನು

ಕೊಡುತ್ತಾ ಅವುಗಳಿಗೆ ತಿರುಳಾಗಿರುವ ನಿರ್ವಿಕಾರನಾದ ಪರಮಾತ್ಮನೇ ಇವೆರಡಕ್ಕಿಂತಲೂ ಅತ್ಯಂತವಿಲಕ್ಷಣಸ್ವಭಾವವುಳ್ಳ ಮೂರನೆಯ ರಾಶಿ. ಕ್ಷರಾಕ್ಷರಗಳು ಪರತಂತ್ರವಾದ ಇರವು ಗಳುಳ್ಳವಾದ್ದರಿಂದ ಅವೆರಡು ರಾಶಿಗಳನ್ನೂ ಪುರುಷನೆನ್ನುವದು ಉಪಚಾರಕ್ಕೆ. ಅವುಗಳ ಆತ್ಮನೇ ಆಗಿರುವ ನಾನು ನಿಜವಾಗಿಯೂ ಪುರುಷನಾಗಿರುವದರಿಂದ ಪುರುಷೋತ್ತಮನು. ಆದ್ದರಿಂದಲೇ ವೇದದಲ್ಲಿಯೂ ಲೋಕದಲ್ಲಿಯೂ ನನಗೆ 'ಪುರುಷೋತ್ತಮ'ನೆಂಬ ಹೆಸರು ಪ್ರಸಿದ್ಧವಾಗಿರುತ್ತದೆ. ಇದನ್ನು ಇದ್ದದ್ದು ಇದ್ದಂತೆ ಅರಿತುಕೊಂಡವನು ಸರ್ವಾತ್ಮಭಾವವನ್ನು ಹೊಂದಿ ನನ್ನನ್ನು ಸರ್ವಭಾವದಿಂದಲೂ ಭಜಿಸಿ ಸರ್ವಜ್ಞನಾಗುವನು.

೨೦. “ಇದೇ ಇಡೀಯ ಶಾಸ್ತ್ರದ ಒಳಗುಟ್ಟು. ಇದನ್ನು ಅರಿತುಕೊಂಡವನೇ ಜ್ಞಾನಿಯು, ಕೃತಕೃತ್ಯನು. ಏಕೆಂದರೆ ಪುರುಷೋತ್ತಮತತ್ವವನ್ನು ಅರಿತುಕೊಂಡಮೇಲೆ ಅರಿಯತಕ್ಕದ್ದಾಗಲಿ ಮಾಡತಕ್ಕದ್ದಾಗಲಿ ಮತ್ತೇನೂ ಉಳಿದಿರುವದಿಲ್ಲ”.



ಹದಿನಾರನೆಯ ಅಧ್ಯಾಯ (ದೈವಾಸುರಸಂಪದ್ವಿಭಾಗಯೋಗ)

ಅಧ್ಯಾಯದ ಸಂಬಂಧ

(ಭಾಷ್ಯ)

೯೨೬. ದೈವೀ ಆಸುರೀ ರಾಕ್ಷಸೀ ಚ ಇತಿ ಪ್ರಾಣಿನಾಂ ಪ್ರಕೃತಯಃ ನವಮೇ ಅಧ್ಯಾಯೇ ಸೂಚಿತಾಃ | ತಾಸಾಂ ವಿಸ್ತರೇಣ ಪ್ರದರ್ಶನಾಯ “ಅಭಯಂ ಸತ್ತ್ವಸಂಶುದ್ಧಿಃ” ಇತ್ಯಾದಿಃ ಅಧ್ಯಾಯಃ ಆರಭ್ಯತೇ | ತತ್ರ ಸಂಸಾರಮೋಕ್ಷಾಯ ದೈವೀ ಪ್ರಕೃತಿಃ, ನಿಬನ್ಧಾಯ ಆಸುರೀ ರಾಕ್ಷಸೀ ಚ ಇತಿ ದೈವ್ಯಾಃ ಆದಾನಾಯ ಪ್ರದರ್ಶನಂ ಕ್ರಿಯತೇ, ಇತರಯೋಃ ಪರಿವರ್ಜನಾಯ ಚ ||

(ಭಾಷ್ಯಾರ್ಥ)

ಒಂಬತ್ತನೆಯ ಅಧ್ಯಾಯದಲ್ಲಿ (೯-೧೨,೧೩) ದೇವತೆಗಳಿಗೆ ಸೇರಿದ್ದು, ಅಸುರರಿಗೆ ಸೇರಿದ್ದು, ರಾಕ್ಷಸರಿಗೆ ಸೇರಿದ್ದು - ಎಂದು ಜೀವರಿಗೆ (ಮೂರು ಬಗೆಯ) ಪ್ರಕೃತಿಗಳು (ಇರುವವೆಂದು) ಸೂಚಿಸಲಾಗಿತ್ತು. ಅವುಗಳನ್ನು ವಿಸ್ತಾರವಾಗಿ ತಿಳಿಯಿಸಿ ಕೊಡುವದಕ್ಕಾಗಿ “ಅಭಯಂ ಸತ್ತ್ವಸಂಶುದ್ಧಿಃ” ಎಂದುಮುಂತಾಗಿರುವ (ಈ) ಅಧ್ಯಾಯವನ್ನು ಪ್ರಾರಂಭಿಸಿರುತ್ತದೆ. ಇವುಗಳಲ್ಲಿ ದೈವಪ್ರಕೃತಿಯು ಸಂಸಾರದಿಂದ ಬಿಡುಗಡೆಯಾಗುವ (ಫಲವನ್ನು ಕೊಡುವ)ದಕ್ಕೆ, ಆಸುರೀ (ಪ್ರಕೃತಿಯೂ) ರಾಕ್ಷಸೀ (ಪ್ರಕೃತಿಯೂ ಸಂಸಾರಕ್ಕೆ) ಕಟ್ಟುಬೀಳುವದಕ್ಕೆ (ಕಾರಣವಾಗಿರುತ್ತವೆ). ಆದ್ದರಿಂದ ದೈವ(ಪ್ರಕೃತಿಯನ್ನು) ಸಂಪಾದಿಸಿಕೊಳ್ಳಬೇಕು ಎಂಬುದಕ್ಕಾಗಿ (ಅದನ್ನೂ) ಉಳಿದವು ಗಳನ್ನು ಬಿಡಬೇಕೆಂಬುದಕ್ಕಾಗಿ (ಅವನ್ನೂ) ವಿವರಿಸಲಾಗುತ್ತದೆ.

ದೈವಸಂಪತ್ತು

ಶ್ರೀಭಗವಾನ್ ಉವಾಚ -

ಅಭಯಂ ಸತ್ತ್ವಸಂಶುದ್ಧಿಜ್ಞಾನಯೋಗವ್ಯವಸ್ಥಿತಿಃ |

ದಾನಂ ದಮಶ್ಚ ಯಜ್ಞಶ್ಚ ಸ್ವಾಧ್ಯಾಯಸ್ತಪ ಆರ್ಜವಮ್ ||೧||

ಅಹಿಂಸಾ ಸತ್ಯಮಕ್ರೋಧಸ್ತಾಗಃ ಶಾನ್ತಿರಪೈಶುನಮ್ |

ದಯಾ ಭೂತೇಷ್ವಲೋಲುಪ್ತ್ವಂ ಮಾರ್ದವಂ ಹೀರಚಾಪಲಮ್ ||೨||

ತೇಜಃ ಕ್ಷಮಾ ಧೃತಿಃ ಶೌಚಮದ್ರೋಹೋ ನಾತಿಮಾನಿತಾ |

ಭವನ್ತಿ ಸಂಪದಂ ದೈವೀಮಭಿಜಾತಸ್ಯ ಭಾರತ

||೩||

೧-೩. ಎಲೈ ಭರತವಂಶೋತ್ಪನ್ನನೇ, ಅಭಯ, ಸತ್ತ್ವಸಂಶುದ್ಧಿ, ಜ್ಞಾನಯೋಗವ್ಯವಸ್ಥಿತಿ, ದಾನ, ದಮ, ಯಜ್ಞ, ಸ್ವಾಧ್ಯಾಯ, ತಪಸ್ಸು, ಆರ್ಜವ ; ಅಹಿಂಸೆ, ಸತ್ಯ, ಅಕ್ರೋಧ, ತ್ಯಾಗ, ಶಾಂತಿ, ಅಪೈಶುನ, ಭೂತಗಳಲ್ಲಿ ದಯೆ, ಅಲೋಲುಪ್ತ್ಯ, ಮಾರ್ದವ, ಹೀ, ಅಚಾಪಲ ; ತೇಜಸ್ಸು, ಕ್ಷಮೆ, ಧೃತಿ, ಶೌಚ, ಅದ್ರೋಹ, ನಾತಿಮಾನತೆ - (ಇವುಗಳು) ದೈವಸಂಪತ್ತಿಗಾಗಿ ಹುಟ್ಟಿರುವವನಿಗೆ ಉಂಟಾಗುವವು.

(ಭಾಷ್ಯ)

೯೨೨. ಅಭಯಮ್ ಅಭೀರುತಾ | ಸತ್ತ್ವಸಂಶುದ್ಧಿಃ ಸತ್ತ್ವಸ್ಯ ಅಂತಃಕರಣಸ್ಯ ಸಂಶುದ್ಧಿಃ ಸಂವ್ಯವಹಾರೇಷು ಪರವಾಚ್ಛನಮಾಯಾನೃತಾದಿಪರಿವರ್ಜನಮ್ | ಶುದ್ಧಸತ್ತ್ವಭಾವೇನ¹ ವ್ಯವಹಾರಃ ಇತ್ಯರ್ಥಃ | ಜ್ಞಾನಯೋಗವ್ಯವಸ್ಥಿತಿಃ | ಜ್ಞಾನಂ ಶಾಸ್ತ್ರತಃ ಆಚಾರ್ಯತಶ್ಚ ಆತ್ಮಾದಿಪದಾರ್ಥಾನಾಮ್ ಅವಗಮಃ | ಅವಗತಾನಾಮ್ ಇನ್ದ್ರಿಯಾದ್ಯುಪಸಂಹಾರೇಣ ಏಕಾಗ್ರತಯಾ ಸ್ವಾತ್ಮಸಂವೇದ್ಯತಾಪಾದನಂ ಯೋಗಃ | ತಯೋಃ ಜ್ಞಾನಯೋಗಯೋಃ ವ್ಯವಸ್ಥಿತಿಃ ವ್ಯವಸ್ಥಾನಂ ತನ್ನಿಷ್ಯತಾ² | ಏಷಾ ಪ್ರಧಾನಾ ದೈವೀ ಸಾತ್ತ್ವಿಕೀ ಸಂಪತ್ | ಯತ್ರ ಚ³ ಯೇಷಾಮ್ ಅಧಿಕೃತಾನಾಂ ಯಾ ಪ್ರಕೃತಿಃ ಸಂಭವತಿ ಸಾತ್ತ್ವಿಕೀ ಸಾ ಉಚ್ಯತೇ | ದಾನಂ ಯಥಾಶಕ್ತಿಸಂವಿಭಾಗೋಽನ್ನಾದೀ ನಾಮ್ | ದಮಶ್ಚ ಬಾಹ್ಯಕರಣಾನಾಮ್ ಉಪಶಮಃ | ಅಂತಃಕರಣಸ್ಯ ಉಪಶಮಂ ಶಾಂತಿ⁴ ವಕ್ತೃತಿ | ಯಜ್ಞಶ್ಚ ಶ್ರೌತಃ ಅಗ್ನಿಹೋತ್ರಾದಿಃ ಸ್ಮಾರ್ತಶ್ಚ ದೈವಯಜ್ಞಾದಿಃ⁵ | ಸ್ವಾಧ್ಯಾಯಃ ಋಗ್ವೇದಾದ್ಯಧ್ಯಯನಮ್ ಅಧ್ಯಾತ್ಮಾರ್ಥಮ್ | ತಪಃ ವಕ್ತೃಮಾಣಂ ಶಾರೀರಾದಿ | ಆರ್ಜವಮ್ ಋಜುತ್ವಂ ಸರ್ವದಾ ||೧||

1. 'ಶುದ್ಧಭಾವೇನ' ನಿ|| ; ಇಷ್ಟೇಇದ್ದರೂ ಸಾಕು.

2. 'ತನ್ನಿಷ್ಯಾ' ಮ||

3. ಮ|| ಮೈ|| ಗಳಲ್ಲಿಲ್ಲ.

4. 'ಉಪಶಾಂತಿಮ್' ಎಂದಿಷ್ಟೇ ಇರುವ ಮ|| ಪಾಠವು ಅಚ್ಚಿನ ತಪ್ಪಾಗಿರಬೇಕು.

5. 'ದೇವಯಜ್ಞಾದಿಃ' ಅ||

(ಭಾಷ್ಯಾರ್ಥ)

ಅಭಯವು : ಅಂಜುಬುರುಕನಾಗದೆ¹ ಇರುವುದು. ಸತ್ತ್ವಸಂಶುದ್ಧಿ : ಸತ್ತ್ವದ, ಅಂತಃಕರಣದ, ಸಂಶುದ್ಧಿ ; ನಡೆನುಡಿಗಳಲ್ಲಿ ಹೆರರನ್ನು ಮೋಸಗೊಳಿಸುವುದು ; ಕಪಟ, ಸುಳ್ಳು² ಮುಂತಾದವುಗಳನ್ನು ಬಿಟ್ಟಿರುವುದು. ಶುದ್ಧ(ಸತ್ತ್ವದಿಂದ ಕೂಡಿದ ಮನೋ³)ಭಾವದಿಂದ ವ್ಯವಹರಿಸುವುದು ಎಂದರ್ಥ. ಜ್ಞಾನಯೋಗವ್ಯವಸ್ಥಿತಿ : ಜ್ಞಾನವೆಂದರೆ ಶಾಸ್ತ್ರದಿಂದಲೂ ಆಚಾರ್ಯರಿಂದಲೂ ಆತ್ಮನೇ ಮುಂತಾದ ಪದಾರ್ಥಗಳನ್ನು ನಿಶ್ಚಯಿಸಿಕೊಳ್ಳುವುದು ; ಯೋಗವೆಂದರೆ (ಹಾಗೆ) ನಿಶ್ಚಯಿಸಿ ಕೊಂಡದ್ದನ್ನು ಇಂದ್ರಿಯವೇ ಮುಂತಾದವುಗಳನ್ನು ಒಳಸರಿಯಿಸಿಕೊಂಡು (ಮನಸ್ಸನ್ನು) ಏಕಾಗ್ರತೆ(ಗೊಳಿಸಿಕೊಂಡು) ತನ್ನ ಅರಿವಿಗೆ ಗೋಚರವಾಗಿಸಿ ಕೊಳ್ಳುವುದು.⁴ ಆ ಜ್ಞಾನಯೋಗಗಳಲ್ಲಿ ವ್ಯವಸ್ಥಿತಿ ಎಂದರೆ ನಿಲ್ಲುವುದು. ಅವುಗಳಲ್ಲಿ ನಿಷ್ಕನಾಗಿರುವುದು. ಇದೇ ಮುಖ್ಯವಾದ ಸಾತ್ವಿಕವಾದ ದೈವಸಂಪತ್ತು.⁵

ಇನ್ನು ಎಲ್ಲಿ ಯಾವ ಅಧಿಕಾರಿಗಳಿಗೆ ಯಾವ ಸಾತ್ವಿಕಪ್ರಕೃತಿಯು ಇರಬಹುದೋ ಅದನ್ನು⁶ ಹೇಳುತ್ತಾನೆ :- ದಾನ : ಕೈಯಲ್ಲಾದಮಟ್ಟಿಗೆ ಅನ್ನವೇ ಮುಂತಾದವುಗಳನ್ನು (ಯೋಗ್ಯರಿಗೆ) ಹಂಚಿಕೊಡುವುದು. ದಮ : ಹೊರಗಿನ ಕರಣಗಳನ್ನು ಹಿಡಿತದಲ್ಲಿಡುವುದು. ಅಂತಃಕರಣವನ್ನು ಹಿಡಿತದಲ್ಲಿಡುವದೆಂಬ ಶಾಂತಿಯನ್ನು (ಮುಂದಿನ ಶ್ಲೋಕದಲ್ಲಿ) ಹೇಳುವನು. (ಆದ್ದರಿಂದ ಇಲ್ಲಿ ದಮಶಬ್ದಕ್ಕೆ ಈ ಅರ್ಥವನ್ನೇ ಮಾಡಬೇಕು). ಯಜ್ಞ : ಅಗ್ನಿಹೋತ್ರವೇ ಮುಂತಾದ ಶ್ರೌತ(ಯಜ್ಞ) ಮತ್ತು ದೇವಯಜ್ಞವೇ ಮುಂತಾದ ಸ್ಮಾರ್ತ(ಯಜ್ಞ).⁷ ಸ್ವಾಧ್ಯಾಯ : ಋಗ್ವೇದವೇ ಮುಂತಾದದ್ದನ್ನು ಅದೃಷ್ಟ(ಫಲಕ್ಕಾಗಿ) ಅಧ್ಯಯನ

1. ಅಂಜುವ ಸ್ವಭಾವವಿಲ್ಲದೆ.

2. ಪ್ರ. ೧-೧೬.

3. ಕಂಸದಲ್ಲಿರುವ ಭಾಗವು ನಿ|| ಪಾಠಕ್ಕೆ ಬೇಕಿಲ್ಲ.

4. ಶಾಸ್ತ್ರಾಚಾರ್ಯರಿಂದ ನಿಶ್ಚಯಿಸಿಕೊಳ್ಳುವುದು ಶ್ರವಣಮನನಗಳು ; ತನ್ನ ಅರಿವಿಗೆ ಗೋಚರಿಸಿಕೊಳ್ಳುವುದು - ಎಂದರೆ ಅನುಭವಕ್ಕೆ ತಂದುಕೊಳ್ಳುವುದು - ನಿರಿದ್ಯಾಸನ. ಆತ್ಮನನ್ನು ವಿಷಯವಾಗಿಸಿಕೊಳ್ಳುವುದು ಎಂಬ ಅರ್ಥವನ್ನು ಮಾಡಬಾರದು ; ಯೋಗಶಬ್ದಕ್ಕೆ ಜ್ಞಾನಕ್ಕೆ ಸಾಧನವಾದ ಧ್ಯಾನ ಎಂಬ ಅರ್ಥವನ್ನೂ ಮಾಡಬಾರದು.

5. ಇದು ಎಲ್ಲಾ ದೈವಸಂಪತ್ತಿನ ಫಲವು. ಇದೇ ಮುಮುಕ್ಷುವಿಗೆ ಮುಖ್ಯವಾಗಿ ಲಕ್ಷದಲ್ಲಿರತಕ್ಕದ್ದು.

6. ಇನ್ನು ಮುಂದೆ ಹೇಳುವ ದೈವಸಂಪತ್ತಿನ ವಿವರವು ಎಲ್ಲಾ ಆಶ್ರಮದವರಿಗೂ ಹೊಂದುವದಿಲ್ಲ ; ಸಂದರ್ಭಾನುಸಾರವಾಗಿ ಹೊಂದಿಸಿ ತಿಳಿದುಕೊಳ್ಳಬೇಕು ಎಂದು ಭಾವ.

7. ಸ್ತೂತ್ರಿಯಲ್ಲಿ ವಿಧಿಸಿರುವ ದೇವಯಜ್ಞ, ಭೂತಯಜ್ಞ, ಮನುಷ್ಯಯಜ್ಞ.

ಮಾಡುತ್ತಿರುವುದು.¹ ತಪಸ್ಸು : ಮುಂದೆ ಹೇಳಿರುವ ಶಾರೀರವೇ ಮುಂತಾದ (ತಪಸ್ಸು).² ಆರ್ಜವ : ಯಾವಾಗಲೂ ಸರಳಸ್ವಭಾವದಿಂದ ಇರುವುದು.³

(ಭಾಷ್ಯ)

೯೨೮. ಕಿಂಚಿ ಅಹಿಂಸಾ ಅಹಿಂಸನಂ ಪ್ರಾಣಿನಾಂ ಪೀಡಾವರ್ಜನಮ್ | ಸತ್ಯಮ್ ಅಪ್ರಿಯಾನ್ಯತವರ್ಜಿತಂ ಯಥಾಭೂತಾರ್ಥವಚನಮ್ | ಅಕ್ರೋಧಃ ಪರೈಃ ಆಕ್ರುಷ್ಯಸ್ಯ ಅಭಿಹತಸ್ಯ ವಾ ಪ್ರಾಪ್ತಸ್ಯ ಕ್ರೋಧಸ್ಯ ಉಪಶಮನಮ್ | ತ್ಯಾಗಃ ಸಂನ್ಯಾಸಃ | ಪೂರ್ವಂ ದಾನಸ್ಯ ಉಕ್ತತ್ವಾತ್ | ಶಾಂತಿಃ ಅಂತಃಕರಣಸ್ಯ ಉಪಶಮಃ | ಅಪೈಶುನಮ್ ಅಪಿಶುನತಾ, ಪರಸ್ತೈ ಪರರನ್ತ್ರಪ್ರಕಟೀಕರಣಂ ಪೈಶುನಮ್ ; ತದಭಾವಃ ಅಪೈಶುನಮ್ | ದಯಾ ಕೃಪಾ ಭೂತೇಷು ದುಃಖಿತೇಷು | ಅಲೋಲುಪ್ಷಮ್ ಇನ್ದ್ರಿಯಾಣಾಂ ವಿಷಯಸಂನಿಧೌ ಅವಿಕ್ರಿಯಾ | ಮಾರ್ದವಂ ಮೃದುತಾ ಅಕ್ರೂರ್ಯಮ್ | ಹ್ರೀಃ ಲಜ್ಜಾ | ಅಚಾಪಲಮ್ ಅಸತಿ ಪ್ರಯೋಜನೇ ವಾಕ್ಪಾಣಿಪಾದಾದೀನಾಮ್ ಅವ್ಯಾಪಾರಯಿತ್ಯತ್ಯಮ್ ||೨||

(ಭಾಷ್ಯಾರ್ಥ)

ಮತ್ತು ಅಹಿಂಸೆ : ಹಿಂಸೆಮಾಡದಿರುವುದು, ಪ್ರಾಣಿಗಳಿಗೆ ತೊಂದರೆಯನ್ನು ಮಾಡದಿರುವುದು. ಸತ್ಯ : ಅಪ್ರಿಯವಾದದ್ದನ್ನೂ ಸುಳ್ಳನ್ನೂ ಬಿಟ್ಟು ಇದ್ದದ್ದನ್ನೇ ಹೇಳುತ್ತಿರುವುದು. ಅಕ್ರೋಧ : ಮತ್ತೊಬ್ಬರು ತನ್ನನ್ನು ಬಯ್ಯರೂ ಹೊಡೆದರೂ ಬಂದ ಸಿಟ್ಟನ್ನು ತಡೆದುಕೊಳ್ಳುವುದು. ತ್ಯಾಗ : ಸಂನ್ಯಾಸವು ; ದಾನವನ್ನು (ಆಗಲೆ) ಹೇಳಿರುವುದರಿಂದ (ಇಲ್ಲಿ ಸಂನ್ಯಾಸವೆಂಬ ಅರ್ಥವನ್ನು ಇಟ್ಟುಕೊಂಡಿದೆ). ಶಾಂತಿ : ಅಂತಃಕರಣವನ್ನು ಹಿಡಿತದಲ್ಲಿಟ್ಟುಕೊಂಡಿರುವುದು. ಅಪೈಶುನ : ಪಿಶುನನಾಗದೆ ಇರುವುದು : ಒಬ್ಬನಿಗೆ ಇನ್ನೊಬ್ಬನ ಮರ್ಮವನ್ನು ತಿಳಿಯಪಡಿಸುವುದು ಪೈಶುನವು (ಚಾಡಿಕೋರತನವು) ; ಅದಿಲ್ಲದಿರುವುದು ಅಪೈಶುನವು. ದಯೆ : ದುಃಖಪಡುತ್ತಿರುವ ಪ್ರಾಣಿಗಳಲ್ಲಿ ಕನಿಕರವು. ಅಲೋಲುಪ್ಷ : ವಿಷಯಗಳು ಹತ್ತಿರವಿರುವಾಗಲೂ ಇಂದ್ರಿಯಗಳು ವಿಕಾರವಿಲ್ಲದೆ ಇರುವುದು. ಮಾರ್ದವ : ಮೃದುವಾಗಿರುವಿಕೆ, ಕ್ರೂರತನವಿಲ್ಲದಿರುವುದು. ಹ್ರೀ : ನಾಚಿಕೆ. ಅಚಾಪಲ : (ಯಾವ) ಪ್ರಯೋಜನವೂ

1. ಇದು ಬ್ರಹ್ಮಯಜ್ಞವೆಂಬ ಸ್ಮಾರ್ತಯಜ್ಞವು. ಇದು ಕಾಮ್ಯವಲ್ಲವೆಂದು ತಿಳಿಸುವದಕ್ಕೆ ಅದೃಷ್ಟಫಲವುಳ್ಳದ್ದೆಂದು ಹೇಳಿದೆ.

2. ಯಜ್ಞದಾನಾದಿಗಳಿಗೂ ಇದು ಅನ್ವಯಿಸುತ್ತದೆ. ಏಕೆಂದರೆ ಅವನ್ನೂ ಮೂರು ಬಗೆಯೆಂದು ಮುಂದಿನ ಅಧ್ಯಾಯದಲ್ಲಿ ಹೇಳಿದೆ.

3. ತ್ರಿಕರಣಗಳಿಂದ ಒಂದೇ ಸ್ವಭಾವವನ್ನು ಪ್ರಕಟಿಸುತ್ತಿರುವುದು.

ಇಲ್ಲದಿರುವಾಗ ವಾಕ್ಯ, ಪಾಣಿ, ಪಾದ - ಮುಂತಾದವುಗಳನ್ನು ಕೆಲಸಮಾಡಿಸದೆ ಇರುವುದು.

(ಭಾಷ್ಯ)

೯೨೯. ಕಿಂಚ ತೇಜಃ ಪ್ರಾಗಲ್ಬ್ಯಮ್, ನ ತ್ವಗ್ಗತಾ ದೀಪ್ತಿಃ | ಕ್ಷಮಾ ಆಕುಷ್ಟಸ್ಯ ತಾಡಿತ್ಯ ವಾ ಅನ್ತರ್ವಿಕ್ರಿಯಾನುತ್ಪತ್ತಿಃ | ಉತ್ಪನ್ನಾಯಾಂ ವಿಕ್ರಿಯಾಯಾಮ್ ಉಪಶಮನಮ್ ಅಕ್ರೋಧಃ ಇತ್ಯವೋಚಾಮ | ಇತ್ಥಂ ಕ್ಷಮಾಯಾಃ ಅಕ್ರೋಧಸ್ಯ ಚ ವಿಶೇಷಃ | ಧೃತಿಃ ದೇಹೇನ್ದ್ರಿಯೇಷು ಅವಸಾದಂ ಪ್ರಾಪ್ತೇಷು ತಸ್ಯ ಪ್ರತಿಷೇಧಕಃ ಅಂತಃಕರಣವೃತ್ತಿವಿಶೇಷಃ, ಯೇನ ಉತ್ಪನ್ನಿತಾನಿ ಕರಣಾನಿ ದೇಹಶ್ಚ ನಾವಸೀದಂತಿ | ಶೌಚಂ ದ್ವಿವಿಧಮ್ | ಮೃಜ್ಜಲಕೃತಂ ಬಾಹ್ಯಮ್, ಆಭ್ಯಂತರಂ ಚ ಮನೋ ಬುದ್ಧೋಃ ನೈರ್ಮಲ್ಯಮ್ ಮಾಯಾರಾಗಾದಿಕಾಲುಷ್ಯಭಾವಃ | ಏವಂ ದ್ವಿವಿಧಂ ಶೌಚಮ್ | ಅದ್ರೋಹಃ ಪರಜಿಘಾಂಸಾಭಾವಃ, ಅಹಿಂಸನಮ್ | ನಾತಿಮಾನಿತಾ | ಅತ್ಯರ್ಥಂ ಮಾನಃ ಅತಿಮಾನಃ | ಸ ಯಸ್ಯ ವಿದ್ಯತೇ ಸಃ ಅತಿಮಾನೀ | ತದ್ಭಾವಃ ಅತಿಮಾನಿತಾ | ತದಭಾವಃ ನಾತಿಮಾನಿತಾ | ಆತ್ಮನಃ ಪೂಜ್ಯತಾತಿಶಯಭಾವನಾ ಭಾವಃ ಇತ್ಯರ್ಥಃ | ಭವಂತಿ ಅಭಯಾದೀನಿ ಏತದನ್ತಾನಿ ಸಂಪದಮ್ ಅಭಿಜಾತಸ್ಯ | ಕಿಂವಿಶಿಷ್ಟಾಂ ಸಂಪದಮ್ ? ದೈವೀಂ ದೇವಾನಾಂ ಯಾ ಸಂಪತ್ ತಾಮ್ ಅಭಿಲಕ್ಷ್ಯ ಜಾತಸ್ಯ ದೇವವಿಭೂತೃಹಸ್ಯ ಭಾವಿಕಲ್ಯಾಣಸ್ಯ ಇತ್ಯರ್ಥಃ | ಹೇ ಭಾರತ ||೩||

(ಭಾಷ್ಯಾರ್ಥ)

ಮತ್ತು - ತೇಜಸ್ಸು : ಗಟ್ಟಿಗತನ, ಚರ್ಮದ ಕಾಂತಿಯಲ್ಲ. ಕ್ಷಮೆ : ಬಯ್ಯರೂ ಹೊಡೆದರೂ ಒಳಗೆ ವಿಕಾರವಿಲ್ಲದಿರುವುದು. ವಿಕಾರವುಂಟಾದ ಮೇಲೆ (ಅದನ್ನು) ತಡೆದುಕೊಳ್ಳುವುದು ಅಕ್ರೋಧ ಎಂದು (ಮೇಲೆ) ಹೇಳಿರುತ್ತೇವೆ. ಹೀಗೆ ಕ್ಷಮೆಗೂ ಅಕ್ರೋಧಕ್ಕೂ ವಿಶೇಷವಿರುತ್ತದೆ. ಧೃತಿ : ದೇಹವೂ ಇಂದ್ರಿಯಗಳೂ ಕುಸಿದು ಬೀಳುತ್ತಿರುವಾಗ ಅದನ್ನು ತಡೆಗಟ್ಟುವ ಅಂತಃಕರಣದ ಒಂದಾನೊಂದು ವೃತ್ತಿ (ಯಿದು). ಇದರ ಒತ್ತಾಸೆಯಿಂದ ಕರಣಗಳೂ ದೇಹವೂ ಕುಸಿದು ಬೀಳದೆ ಇರುತ್ತವೆ. ಶೌಚ : (ಇದು) ಎರಡು ಬಗೆ : ಮಣ್ಣು, ನೀರು - (ಇವುಗಳಿಂದ) ಮಾಡಿಕೊಳ್ಳುವ (ಶೌಚವು) ಹೊರಗಿನದು. ಒಳಗಿನ ಶುಚಿತ್ವವೆಂದರೆ ಮನೋಬುದ್ಧಿಗಳನ್ನು ನಿರ್ಮಲವಾಗಿಟ್ಟುಕೊಳ್ಳುವುದು ; ಮಾಯೆ, ರಾಗ - ಮುಂತಾದ ಕಲ್ಮಷವಿಲ್ಲದಿರುವುದು. ಹೀಗೆ ಎರಡು ಬಗೆಯ ಶೌಚವು. ಅದ್ರೋಹ : ಮತ್ತೊಬ್ಬರಿಗೆ ಹಿಂಸೆಯನ್ನುಂಟುಮಾಡಬೇಕೆಂಬ ಇಚ್ಛೆಯಿಲ್ಲದಿರುವದೆಂಬ ಅಹಿಂಸೆ. ನಾತಿಮಾನಿತೆ : ಬಹಳವಾಗಿ ಅಭಿಮಾನವುಳ್ಳವನಾಗಿರುವುದು ಅತಿಮಾನವು ; ಅದು ಯಾವನಿಗೆ

ಇರುವದೋ ಅವನು ಅತಿಮಾನಿಯು ; ಅವನ ಸ್ವಭಾವವು ಅತಿಮಾನಿತ್ವವು . ಅದಿಲ್ಲದ್ದು ನಾತಿಮಾನಿತೆ. ತನ್ನಲ್ಲಿ ಹೆಚ್ಚಿನ ಪೂಜ್ಯತೆಯಿರುವದೆಂಬ ಭಾವನೆ ಯಿಲ್ಲದಿರುವದು ಎಂದರ್ಥ.

ಅಭಯವೇ ಮುಂತಾಗಿ ಈ (ನಾತಿಮಾನಿತೆಯ)ವರೆಗಿನ (ಗುಣಗಳು) ಸಂಪತ್ತಿಗಾಗಿ ಹುಟ್ಟಿದವನಿಗೆ ಇರುತ್ತವೆ. ಎಂಥ ಸಂಪತ್ತಿಗಾಗಿ ? ಎಂದರೆ ದೈವ (ಸಂಪತ್ತಿಗಾಗಿ), ದೇವತೆಗಳ ಸಂಪತ್ತಿದೆಯಲ್ಲ, ಅದಕ್ಕಾಗಿ ಹುಟ್ಟಿದವನಿಗೆ, ದೇವವಿಭೂತಿಗೆ ಅರ್ಹನಾಗಿರುವವನಿಗೆ, ಮುಂದೆ ಕಲ್ಯಾಣವಾಗಬೇಕಾಗಿರುವಾತನಿಗೆ ಎಂದರ್ಥ. ಎಲೈ ಭರತವಂಶೋತ್ಪನ್ನನೇ, (ಇವು ಇಂಥವನಲ್ಲಿರುತ್ತವೆ).

ಆಸುರಸಂಪತ್ತು

(ಭಾಷ್ಯ)

೯೩೦. ಅಥ ಇದಾನೀಮ್ ಆಸುರೀಸಂಪತ್ ಉಚ್ಯತೇ -

(ಭಾಷ್ಯಾರ್ಥ)

ಇನ್ನು ಈಗ ಆಸುರಸಂಪತ್ತನ್ನು ಹೇಳಲಾಗುತ್ತದೆ -

ದಮ್ಬೋ ದರ್ಪೋಽತಿಮಾನಶ್ಚ ಕ್ರೋಧಃ ಪಾರುಷ್ಯಮೇವ ಚ |

ಅಜ್ಞಾನಂ ಚಾಭಿಜಾತಸ್ಯ ಪಾರ್ಥ ಸಂಪದಮಾಸುರೀಮ್ ||೪||

೪. ದಂಭ, ದರ್ಪ, ಅತಿಮಾನ, ಕ್ರೋಧ, ಪಾರುಷ್ಯ, ಮತ್ತು ಅಜ್ಞಾನ - (ಇವು) ಎಲೈ ಪಾರ್ಥನೇ, ಆಸುರಸಂಪತ್ತಿಗಾಗಿ ಹುಟ್ಟಿರುವವನಿಗೆ (ಉಂಟಾಗಿರುತ್ತವೆ).

(ಭಾಷ್ಯ)

೯೩೧. ದಮ್ಬಃ ಧರ್ಮಧ್ವಜಿತ್ವಮ್ | ದರ್ಪಃ ವಿದ್ಯಾಧನಸ್ವಜನಾದಿನಿಮಿತ್ತ ಉತ್ಸೇಕಃ | ಅತಿಮಾನಃ ಪೂರ್ವೋಕ್ತಃ | ಕ್ರೋಧಶ್ಚ | ಪಾರುಷ್ಯಮೇವ ಚ ಪರುಷವಚನಮ್ | ಯಥಾ ಕಾಣಂ 'ಚಕ್ಷುಷ್ಮಾನ್' ವಿರೂಪಂ 'ರೂಪವಾನ್' ಹೀನಾಭಿಜನಮ್ 'ಉತ್ತಮಾಭಿಜನಃ' ಇತ್ಯಾದಿ | ಅಜ್ಞಾನಂ ಚ ಅವಿವೇಕಜ್ಞಾನಮ್, ಕರ್ತವ್ಯಾಕರ್ತವ್ಯಾದಿ¹ವಿಷಯಮಿಧ್ಯಾಪ್ರತ್ಯಯಃ ಅಭಿಜಾತಸ್ಯ ಪಾರ್ಥ | ಕಿಮಭಿ

1. 'ಕರ್ತವ್ಯಾದಿ' ಎಂದಿಷ್ಟೇ ಮ||

ಜಾತಸ್ಯ ಇತಿ ? ಆಹ - ಸಂಪದಮ್ ಆಸುರೀಮ್ | ಅಸುರಾಣಾಂ ಸಂಪತ್ ಆಸುರೀ | ತಾಮ್ ಅಭಿಜಾತಸ್ಯ ಇತ್ಯರ್ಥಃ¹ ||೪||

(ಭಾಷ್ಯಾರ್ಥ)

ದಂಭ : ಧರ್ಮವುಳ್ಳಾತನೆಂದು ತೋರಿಸಿಕೊಳ್ಳುತ್ತಿರುವುದು. ದರ್ಪ : ವಿದ್ಯೆ, ಧನ, ತಮ್ಮವರು - ಮುಂತಾದ ನಿಮಿತ್ತದಿಂದಾಗಿರುವ ಸೊಕ್ಕು. ಅತಿಮಾನ : ಹಿಂದಿನ (ಶ್ಲೋಕದ ಭಾಷ್ಯದಲ್ಲಿ) ಹೇಳಿರುವ (ಅಭಿಮಾನ). ಕ್ರೋಧ : (ಸಿಟ್ಟು) ಮತ್ತು ಪಾರುಷ್ಯ : ಬಿರುಸಾದ ಮಾತು, ಹೇಗೆಂದರೆ ಒಕ್ಕಣ್ಣನನ್ನು ಸುಂದರವಾದ ಕಣ್ಣುಳ್ಳವನೆನ್ನುವುದು, ಕುರೂಪಿಯನ್ನು ರೂಪವಂತನೆನ್ನುವುದು, ಕೀಳುವಂಶದಲ್ಲಿ ಹುಟ್ಟಿದವನನ್ನು ಉತ್ತಮಕುಲದವನೆನ್ನುವುದು - ಮುಂತಾದದ್ದು. ಮತ್ತು ಅಜ್ಞಾನವು : ವಿಂಗಡಿಸಿ ತಿಳಿಯದೆ ಇರುವುದು ; ಮಾಡಬಹುದಾದದ್ದು, ಮಾಡಬಾರದ್ದು - ಮುಂತಾದದ್ದರ² ವಿಷಯಕ್ಕೆ ಇರುವ ತಪ್ಪುತಿಳಿವಳಿಕೆ. ಎಲೈ ಪಾರ್ಥನೆ, ಇವು (ಅದಕ್ಕಾಗಿ) ಹುಟ್ಟಿದವನಿಗೆ (ಉಂಟಾಗಿರುವವು). ಯಾವದಕ್ಕಾಗಿ ಹುಟ್ಟಿದವನಿಗೆ ? ಎಂದರೆ ಹೇಳುತ್ತಾನೆ. ಅಸುರಸಂಪತ್ತನ್ನು - ಅಸುರರ ಸಂಪತ್ತು ಅಸುರ ಸಂಪತ್ತು ; ಅದನ್ನು - (ಪಡೆಯುವದಕ್ಕಾಗಿ) ಹುಟ್ಟಿದಾತನಿಗೆ (ಉಂಟಾಗಿರುವವು ಎಂದು ಸೇರಿಸಿಕೊಳ್ಳಬೇಕು).³

ದೈವಾಸುರಸಂಪತ್ತುಗಳ ಕಾರ್ಯ

(ಭಾಷ್ಯ)

೯೩೨. ಅನಯೋಃ ಸಂಪದೋಃ ಕಾರ್ಯಮ್ ಉಚ್ಯತೇ -

(ಭಾಷ್ಯಾರ್ಥ)

ಈ ಸಂಪತ್ತುಗಳ ಕಾರ್ಯವನ್ನು ಹೇಳುತ್ತಾನೆ :-

ದೈವೀ ಸಂಪದ್ವಿಮೋಕ್ಷಾಯ ನಿಬನ್ನಾಯಾಸುರೀ ಮತಾ |

ಮಾ ಶುಚಿಃ ಸಂಪದಂ ದೈವೀಮಭಿಜಾತೋಽಸಿ ಪಾಣ್ಡವ

||೫||

೫. ಎಲೈ ಪಾಂಡವನೆ, ದೈವಸಂಪತ್ತು ವಿಮೋಕ್ಷಕ್ಕೆ, ಅಸುರ (ಸಂಪತ್ತು)

1. 'ಭವಂತಿ ಇತಿ ಅನುವರ್ತತೇ' ಎಂದು ಹೆಚ್ಚಾಗಿ ಮ||

2. ನಿಜವಾದದ್ದು, ನಿಜವಲ್ಲದ್ದು - ಮುಂತಾದದ್ದರ.

3. ಮ||ದಲ್ಲಿರುವ ಹೆಚ್ಚಿನ ವಾಕ್ಯದ ಅರ್ಥವಿದು.

ನಿಬಂಧಕ್ಕೆ (ಕಾರಣವೆಂದು) ಸಮ್ಮತವಾಗಿರುತ್ತದೆ. ಶೋಕಿಸ ದಿರು, ದೈವಸಂಪತ್ತನ್ನು (ಪಡೆಯುವದಕ್ಕೆ) ಹುಟ್ಟಿರುವೆ.

(ಭಾಷ್ಯ)

೯೩೩. ದೈವೀ ಸಂಪದ್ ಯಾ ಸಾ ವಿಮೋಕ್ಷಾಯ ಸಂಸಾರಬಂಧನಾತ್ | ನಿಬನ್ಧಾಯ - ನಿಯತಃ ಬಂಧಃ ನಿಬಂಧಃ ತದರ್ಥಮ್ - ಆಸುರೀ ಸಂಪತ್ ಮತಾ ಅಭಿಪ್ರೇತಾ | ತಥಾ ರಾಕ್ಷಸೀ ಚ | ತತ್ರ ಏವಮುಕ್ತೇ ಅರ್ಜುನಸ್ಯ ಅನ್ತರ್ಗತಂ ಭಾವಂ 'ಕಿಮ್ ಅಹಮ್ ಆಸುರಸಂಪದ್ಯುಕ್ತಃ, ಕಿಂ ವಾ ದೈವಸಂಪದ್ಯುಕ್ತಃ ?' ಇತ್ಯೇವಮಾಲೋಚನಾರೂಪಮ್ ಆಲಕ್ಷ್ಯ ಆಹ ಭಗವಾನ್ - ಮಾ ಶುಚಃ ಶೋಕಂ ಮಾ ಕಾರ್ಷೀಃ | ಸಂಪದಂ ದೈವೀಮ್ ಅಭಿಜಾತೋಽಸಿ ಅಭಿಲಕ್ಷ್ಯ ಜಾತೋಽಸಿ | ಭಾವಿಕಲ್ಯಾಣಸ್ತ್ವಮಸಿ ಇತ್ಯರ್ಥಃ | ಹೇ ಪಾಣ್ಡವ ||೫||

(ಭಾಷ್ಯಾರ್ಥ)

ಎಲೈ ಪಾಂಡವನೇ, ದೈವಸಂಪತ್ತು ಇರುವದಲ್ಲ, ಅದು ಸಂಸಾರಬಂಧದಿಂದ ಬಿಡುಗಡೆಯಾಗುವದಕ್ಕೆ (ಕಾರಣವು). ಆಸುರಸಂಪತ್ತು ನಿಬಂಧಕ್ಕೆ - ನಿಯತವಾಗಿ ಬಂಧವನ್ನೇ ಉಂಟುಮಾಡುವದು ನಿಬಂಧವು. ಅದಕ್ಕೆ - (ಕಾರಣವು ಎಂದು) ಸಮ್ಮತವಾಗಿರುತ್ತದೆ, (ನನ್ನ) ಅಭಿಪ್ರಾಯವಾಗಿರುತ್ತದೆ. ರಾಕ್ಷಸ(ಸಂಪತ್ತು) ಹಾಗೆಯೇ.¹ ಹೀಗೆಂದು (ಭಗವಂತನು) ಹೇಳಲು, “ನಾನೇನು ಆಸುರಸಂಪತ್ತಿ ನಿಂದೊಡಗೂಡಿದವನೋ, ಅಥವಾ ದೈವಸಂಪತ್ತಿನಿಂದೊಡಗೂಡಿದವನೋ ?” ಎಂದೀ ಬಗೆಯಲ್ಲಿ ಆಲೋಚಿಸುತ್ತಿರುವ ಅರ್ಜುನನ (ಮನಸ್ಸಿನ) ಒಳಗಿನ ಭಾವವನ್ನು ಕಂಡು ಭಗವಂತನು ಹೇಳುತ್ತಿದಾನೆ : ಶೋಕಿಸದಿರು, ಶೋಕವನ್ನು ಮಾಡಬೇಡ ; (ನೀನು) ದೈವಸಂಪತ್ತಿಗಾಗಿ ಅಭಿಜಾತನಾಗಿರುವೆ, ಅದಕ್ಕಾಗಿ ಹುಟ್ಟಿರುತ್ತೀಯೆ. ನೀನು ಮುಂದೆ ಒಳ್ಳೆಯದೇ ಆಗಬೇಕಾದವನಾಗಿರುವೆ ಎಂದರ್ಥ.

ಆಸುರಸಂಪತ್ತಿನ ವಿವರ

ದ್ವೌ ಭೂತಸರ್ಗೌ ಲೋಕೇಽಸ್ಮಿನ್ ದೈವ ಆಸುರ ಏವ ಚ |

ದೈವೋ ವಿಸ್ತರಶಃ ಪ್ರೋಕ್ತ ಆಸುರಂ ಪಾರ್ಥ ಮೇ ಶೃಣು ||೬||

೬. ಪಾರ್ಥನೇ, ಈ ಲೋಕದಲ್ಲಿ ದೈವವೆಂದೂ ಆಸುರವೆಂದೂ ಎರಡು

1. ಆಸುರಸಂಪತ್ತಿನಲ್ಲಿಯೇ ಇದೂ ಅಡಕವಾಗಿದೆ.

ಭೂತಸರ್ಗಗಳು, ದೈವ(ಸರ್ಗ)ವನ್ನು ವಿಸ್ತಾರವಾಗಿ ಹೇಳಿದ್ದಾಯಿತು, ಆಸುರ(ಸರ್ಗ)ವನ್ನು ನನ್ನಿಂದ ಕೇಳಿ (ತಿಳಿದುಕೊ).

(ಭಾಷ್ಯ)

೯೩೪. ದ್ವೌ ದ್ವಿಸಜ್ಜ್ಯಾಕೌ ಭೂತಸರ್ಗೌ¹ | ಸೃಜ್ಯತೇ ಇತಿ ಸರ್ಗೌ | ಭೂತಾನೈವ ಸೃಜ್ಯಮಾನಾನಿ ದೈವಾಸುರಸಂಪದ್ವಯಯುಕ್ತಾನಿ ದ್ವೌ ಭೂತಸರ್ಗೌ ಇತ್ಯುಚ್ಯತೇ | 'ದ್ವಯಾ ಹ ವೈ ಪ್ರಾಜಾಪತ್ಯಾ ದೇವಾಶ್ಚಾಸುರಾಶ್ಚ' (ಬೃ. ೧-೩-೧) ಇತಿ ಶ್ರುತೇಃ | ಲೋಕೇ ಅಸ್ಮಿನ್ ಸಂಸಾರೇ ಇತ್ಯರ್ಥಃ | ಸರ್ವೇಷಾಂ ದ್ವೈವಿಧೋಪಪತ್ತೇಃ | ಕೌ ತೌ ಭೂತಸರ್ಗೌ ಇತಿ ? ಉಚ್ಯತೇ² | ಪ್ರಕೃತೌ ಏವ ದೈವಃ ಆಸುರ ಏವ ಚ | ಉಕ್ತಯೋರೇವ ಪುನಃ ಅನುವಾದೇ ಪ್ರಯೋಜನಮ್ ಆಹ - ದೈವಃ ಭೂತಸರ್ಗಃ 'ಅಭಯಂ ಸತ್ತ್ವಸಂಶುದ್ಧಿಃ' (೧೬-೧) ಇತ್ಯಾದಿನಾ ವಿಸ್ತರಶಃ ವಿಸ್ತಾರಪ್ರಕಾರೈಃ ಪ್ರೋಕ್ತಃ ಕಥಿತಃ ; ನ ತು ಆಸುರಃ³ | ಅತಃ⁴ ತತ್ಪರಿವರ್ಜನಾರ್ಥಮ್ ಆಸುರಂ ಪಾರ್ಥ ಮೇ ಮಮ ವಚನಾತ್ ಉಚ್ಯಮಾನಂ ವಿಸ್ತರಶಃ ಶೃಣು ಅವಧಾರಯ ||೬||

(ಭಾಷ್ಯಾರ್ಥ)

ಎಲೈ ಪಾರ್ಥನೆ, ಭೂತಸರ್ಗಗಳು ಎರಡು, ಎರಡು ಸಂಖ್ಯೆಯುಳ್ಳವು. ಭೂತಗಳ ಮನುಷ್ಯರ⁵ ಸರ್ಗಗಳು, ಸೃಷ್ಟಿಗಳು ಭೂತಸರ್ಗಗಳು ; ಸೃಷ್ಟಿಸ ಲ್ಪಡುವದರಿಂದ (ಇವು) ಸರ್ಗಗಳು. (ಈ) ಭೂತಗಳೇ ಸೃಷ್ಟಿಯಾಗುವಾಗ ದೈವ, ಆಸುರ - ಎಂಬ ಎರಡು ಸಂಪತ್ತುಗಳಿಂದೊಡಗೂಡಿ(ರುವದರಿಂದ) ಎರಡು ಭೂತಸರ್ಗಗಳು ಎಂದು ಹೇಳಿದೆ.⁶ ಪ್ರಜಾಪತಿಯ ವಂಶದವರು ದೇವತೆಗಳಿಂದೂ

1. 'ಭೂತಸರ್ಗೌ ಭೂತಸೃಷ್ಟೀ | ಸೃಜ್ಯತೇ ಇತಿ ಸರ್ಗಃ | ಭೂತಾನೈವ ಸೃಜ್ಯಮಾನಾನಿ..... ಭೂತಸರ್ಗೌ ಇತಿ ಉಚ್ಯತೇ' ಮ|| ಮೈ ; 'ಭೂತಸರ್ಗೌ ಭೂತಾನಾಂ ಮನುಷ್ಯಾಣಾಂ ಸರ್ಗೌ ಸೃಷ್ಟೀ ಭೂತಸರ್ಗೌ' ಅ||

2. 'ಕೌ ತೌ ಭೂತಸರ್ಗೌ ಇತಿ ಉಚ್ಯತೇ' ಅ|| ನಿ||

3. 'ವಿಸ್ತರಶಃ' ಎಂದು ಹೆಚ್ಚಾಗಿ ಅ|| ನಿ|| 4. 'ಇತ್ಯತಃ' ಮೈ||

5. ಭೂತಗಳೆಂದರೆ ಪ್ರಾಣಿಗಳೆಂದು ಸಾಮಾನ್ಯ ಅರ್ಥವಾದರೂ ಶಾಸ್ತ್ರದಲ್ಲಿ ಮನುಷ್ಯ ರಿಗೇ ಅಧಿಕಾರವೆಂಬುದನ್ನು ಸೂಚಿಸುವದಕ್ಕೆ ಮನುಷ್ಯರ ಎಂದು ಅರ್ಥಮಾಡಿರುತ್ತದೆ.

6. ಇಲ್ಲಿ ಹೇಳಿರುವದು ಎರಡು ಬೇರೆಬೇರೆಯ ಸೃಷ್ಟಿಗಳನ್ನಲ್ಲ. ಸೃಷ್ಟಿಸಲ್ಪಡುವ ಎರಡು ಪ್ರಕಾರದ ಭೂತಗಳನ್ನೇ, ಸರ್ಗ ಎಂಬ ಶಬ್ದವನ್ನು ಕರ್ಮಾರ್ಥದಲ್ಲಿ ಪ್ರಯೋಗಿಸಿದೆ, ಭಾವಾರ್ಥದಲ್ಲಲ್ಲ.

ಅಸುರರೆಂದೂ ಎರಡು ಬಗೆಯವರಾಗಿದ್ದರು” (ಬೃ. ೧-೩-೧) ಎಂಬ ಶ್ರುತಿಯು (ಇದಕ್ಕೆ ಪ್ರಮಾಣವು). ಈ ಲೋಕದಲ್ಲಿ ಎಂದರೆ ಸಂಸಾರದಲ್ಲಿ ಎಂದು ಅರ್ಥ ; ಏಕೆಂದರೆ ಎಲ್ಲರೂ (ಈ) ಎರಡು ಬಗೆಯವರಾಗಿರುತ್ತಾರೆಂಬುದೇ ಹೊಂದುತ್ತದೆ.¹ ಈ ಭೂತಸರ್ಗಗಳು ಯಾವವು ? ಎಂದರೆ ಹೇಳುತ್ತಾನೆ : ಪ್ರಕೃತವಾಗಿರುವ ದೈವ, ಆಸುರ (ಎಂಬ ಸಂಪತ್ತು)ಗಳೇ (ಆ ಎರಡು ಸರ್ಗಗಳು). ಹಿಂದೆ ಹೇಳಿದ್ದನ್ನೇ ಮತ್ತೊಂದುಸಲ (ದೈವ, ಆಸುರ - ಎಂಬೆರಡು ಭೂತಸರ್ಗಗಳಿವೆ ಎಂದು) ಹೇಳಿಕೊಂಡಿರುವದರ ಪ್ರಯೋಜನವನ್ನು ಹೇಳುತ್ತಾನೆ ; ದೈವವೆಂಬ ಭೂತಸರ್ಗವನ್ನು ‘ಅಭಯ, ಸತ್ಯಸಂಶುದ್ಧಿ’ (೧೬-೧) ಎಂದು ಮುಂತಾಗಿ ವಿಸ್ತಾರವಾಗಿ ವಿಸ್ತಾರವಾದ ಪ್ರಕಾರಗಳಿಂದ ಹೇಳಿದ್ದಾಗಿದೆ, ತಿಳಿಸಿದ್ದಾಗಿದೆ. ಆದರೆ ಆಸುರವನ್ನು (ವಿಸ್ತಾರವಾಗಿ ತಿಳಿಸಿರುವ)ದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡುವದಕ್ಕಾಗಿ ವಿಸ್ತಾರವಾಗಿ, ನನ್ನಿಂದ ನನ್ನ ವಚನದಿಂದ ಕೇಳು, ನಿಶ್ಚಯಿಸಿಕೊ.

(ಭಾಷ್ಯ)

೯೩೫. ಆ ಅಧ್ಯಾಯಪರಿಸಮಾಪ್ತೇಃ ಆಸುರೀ ಸಂಪತ್ ಪ್ರಾಣಿವಿಶೇಷಣತ್ವೇನ² ಪ್ರದರ್ಶ್ಯತೇ | ಪ್ರತ್ಯಕ್ಷೀಕರಣೇನ³ ಚ ಶಕ್ಯತೇ ತಸ್ಯಾಃ⁴ ಪರಿವರ್ಜನಂ ಕರ್ತುಮ್ ಇತಿ -

(ಭಾಷ್ಯಾರ್ಥ)

(ಈ) ಅಧ್ಯಾಯವು ಮುಗಿಯುವವರೆಗೂ ಆಸುರಸಂಪತ್ತನ್ನು (ಆಸುರ) ಜೀವರಿಗೆ ವಿಶೇಷಣವೆಂದು (ವರ್ಣಿಸಿ) ತಿಳಿಸಿರುತ್ತದೆ. ಏಕೆಂದರೆ (ಅದನ್ನು) ಪ್ರತ್ಯಕ್ಷವಾಗಿ ಮಾಡಿಕೊಂಡರೆ ಅದನ್ನು ಬಿಟ್ಟುಬಿಡುವದು ಸಾಧ್ಯವಾಗುತ್ತದೆ.

ಪ್ರವೃತ್ತಿಂ ಚ ನಿವೃತ್ತಿಂ ಚ ಜನಾ ನ ವಿದುರಾಸುರಾಃ |

ನ ಶೌಚಂ ನಾಪಿ ಚಾಚಾರೋ ನ ಸತ್ಯಂ ತೇಷು ವಿದ್ಯತೇ ||೨||

೨. ಅಸುರಜನರು ಪ್ರವೃತ್ತಿಯನ್ನೂ ನಿವೃತ್ತಿಯನ್ನೂ ಅರಿಯರು. ಅವರಲ್ಲಿ ಶೌಚವಿಲ್ಲ, ಆಚಾರವೂ ಇಲ್ಲ, ಸತ್ಯವೂ ಇಲ್ಲ.

1. ಮನುಷ್ಯರು ಮಾತ್ರವೇ ಅಲ್ಲ, ಎಲ್ಲರೂ ಎರಡು ಬಗೆಯಾಗಿರುತ್ತಾರೆ ; ಆದರೂ ವಿಶೇಷತಃ ಶಾಸ್ತ್ರಾಧಿಕಾರವುಳ್ಳ ಮನುಷ್ಯರಿಗೆ ಇದನ್ನು ಅನ್ವಯಿಸಿಕೊಳ್ಳಬೇಕು - ಎಂದು ಭಾವ.

2. ‘ಪ್ರಾಣಿವಿಶೇಷವಿಷಯತ್ವೇನ’ ಮ||

3. ‘ಪ್ರತ್ಯಕ್ಷೀಕರಣೇ’ ಮ|| ಮೈ||

4. ‘ಅಸ್ಯ’ ವಿ||

(ಭಾಷ್ಯ)

೯೩೬. ಪ್ರವೃತ್ತಿಂ ಚ ಪ್ರವರ್ತನಮ್ ಯಸ್ಮಿನ್ ಪುರುಷಾರ್ಥಸಾಧನೇ ಕರ್ತವ್ಯೇ ಯಾ ಪ್ರವೃತ್ತಿಃ¹ ತಾಮ್ | ನಿವೃತ್ತಿಂ ಚ ಏತದ್ವಿಪರೀತಾಮ್ | ಯಸ್ಮಾತ್ ಅನರ್ಥಹೇತೋಃ ನಿವರ್ತಿತವ್ಯಂ ಸಾ ನಿವೃತ್ತಿಃ | ತಾಂ ಚ | ಜನಾ ಆಸುರಾಃ ನ ವಿದುಃ ನ ಜಾನಂತಿ | ನ ಕೇವಲಂ ಪ್ರವೃತ್ತಿನಿವೃತ್ತೀ ಏವ ತೇ ನ ವಿದುಃ ? ನ ಶೌಚಂ ನಾಪಿ ಚ ಆಚಾರಃ ನ ಸತ್ಯಂ ತೇಷು ವಿದ್ಯತೇ | ಅಶೌಚಾ ಅನಾಚಾರಾಃ ಮಾಯಾವಿನಃ ಅನ್ಯತವಾದಿನೋ ಹಿ ಅಸುರಾಃ ||೨||

(ಭಾಷ್ಯಾರ್ಥ)

ಪ್ರವೃತ್ತಿಯನ್ನೂ (ಪ್ರವೃತ್ತಿ ಎಂದರೆ ಕರ್ಮದಲ್ಲಿ) ತೊಡಗುವದು. ಯಾವ ಪುರುಷಾರ್ಥವನ್ನು ಸಾಧನಮಾಡುವದಕ್ಕೆ ಯಾವ ಯಾವ ಪ್ರವೃತ್ತಿಯನ್ನು ಮಾಡಬೇಕೋ ಅದನ್ನೂ, ನಿವೃತ್ತಿಯನ್ನೂ : ಈ (ಪ್ರವೃತ್ತಿಗೆ) ವಿರುದ್ಧವಾದದ್ದನ್ನೂ, ಯಾವ ಅನರ್ಥಹೇತುವಾದ (ಕರ್ಮದಿಂದ) ಹಿಂಜರಿಯಬೇಕೋ ಅದು ನಿವೃತ್ತಿಯು ; ಅದನ್ನೂ ಆಸುರಜನರು ಅರಿಯರು, ತಿಳಿಯದೆ ಇರುತ್ತಾರೆ. ಅವರು ಬರಿಯ ಪ್ರವೃತ್ತಿನಿವೃತ್ತಿಗಳನ್ನು ಮಾತ್ರ ಅರಿಯರೆಂದಲ್ಲ. ಅವರಲ್ಲಿ ಶೌಚವಿರುವದಿಲ್ಲ, ಆಚಾರವೂ ಇರುವದಿಲ್ಲ, ಸತ್ಯವೂ ಇರುವದಿಲ್ಲ. ಅಶುಚಿಗಳಾಗಿ, ಆಚಾರಹೀನರಾಗಿ, ಮಾಯಾವಿಗಳಾಗಿ, ಸುಳ್ಳುಹೇಳುವ ಸ್ವಭಾವದವರೇ ಅಲ್ಲವೆ, ಅಸುರ(ಸಂಪತ್ತಿನವ)ರು ?

ಅಸತ್ಯಮಪ್ರತಿಷ್ಠಂ ತೇ ಜಗದಾಹುರನೀಶ್ವರಮ್ |

ಅಪರಸ್ಪರಸಂಭೂತಂ ಕಿಮನ್ಯತ್ ಕಾಮಹೈತುಕಮ್

||೮||

೮. “ಜಗತ್ತು ಅಸತ್ಯವು, ಅಪ್ರತಿಷ್ಠವು, ಅನೀಶ್ವರವು, ಅಪರಸ್ಪರ ಸಂಭೂತವಾದದ್ದು. ಮತ್ತೇನು ? ಕಾಮಹೇತುವಿನಿಂದಲೇ ಆದದ್ದು” ಎನ್ನುತ್ತಿರುವರು.

(ಭಾಷ್ಯ)

೯೩೭. ಕಿಂ ಚ ಅಸತ್ಯಮ್ | ಯಥಾ ವಯಮ್ ಅನ್ಯತಪ್ರಾಯಾಃ, ತಥಾ ಇದಂ ಜಗತ್ ಸರ್ವಮ್ ಅಸತ್ಯಮ್ | ಅಪ್ರತಿಷ್ಠಮ್ | ನಾಸ್ಯ ಧರ್ಮಾಧರ್ಮೌ ಪ್ರತಿಷ್ಠಾ | ಅತಃ ಅಪ್ರತಿಷ್ಠಂ ಚ | ಇತಿ ತೇ ಆಸುರಾಃ ಜನಾಃ ಜಗತ್ ಆಹುಃ | ಅನೀಶ್ವರಮ್ | ನ

1. ಮ|| ಪಾಠದಲ್ಲಿ ಮಾತ್ರ ಇದೆ.

ಚ ಧರ್ಮಾಧರ್ಮಸವ್ಯಪೇಕ್ಷಕಃ¹ ಅಸ್ಯ ಶಾಸಿತಾ ಈಶ್ವರಃ ವಿದ್ಯತೇ ಇತ್ಯತಃ
ಅನೀಶ್ವರಂ ಜಗತ್ ಆಹುಃ | ಕಿಂ ಚ ಅಪರಸ್ಪರಸಂಭೂತಮ್ ಕಾಮ
ಪ್ರಯುಕ್ತಯೋಃ ಸ್ತ್ರೀಪುರುಷಯೋಃ ಅನ್ಯೋನ್ಯಸಂಯೋಗಾತ್ ಜಗತ್ಸರ್ವಮ್
ಸಂಭೂತಮ್ | ಕಿಮನ್ಯತ್ ? ಕಾಮಹೈತುಕಮ್ | ಕಾಮಹೇತುಕಮೇವ
ಕಾಮಹೈತುಕಮ್ | ಕಿಮನ್ಯತ್ ಜಗತಃ ಕಾರಣಮ್² ? ನ ಕಿಂಚಿತ್ ಅದೃಷ್ಟಂ
ಧರ್ಮಾಧರ್ಮಾದಿ³ಕಾರಣಾಂತರಂ ವಿದ್ಯತೇ ಜಗತಃ | ಕಾಮ ಏವ ಪ್ರಾಣಿನಾಂ
ಕಾರಣಮ್ ಇತಿ ಲೋಕಾಯತಿಕದೃಷ್ಟಿರಿಯಮ್ ||೮||

(ಭಾಷ್ಯಾರ್ಥ)

ಮತ್ತು ಅಸತ್ಯವು : ನಾವು ಹೇಗೆ ಸುಳ್ಳುಹೇಳುವದೆಂಬುದೇ ಪ್ರಚುರವಾಗಿರು
ವೆವೋ ಅದರಂತೆ ಈ ಜಗತ್ತೆಲ್ಲವೂ ಅಸತ್ಯ(ಮಯವಾಗಿರುತ್ತದೆ).⁴ (ಇದು)
ಅಪ್ರತಿಷ್ಠವಾಗಿರುತ್ತದೆ. ಇದಕ್ಕೆ ಧರ್ಮಾಧರ್ಮಗಳೆಂಬ ಆಧಾರವು ಇರುವದಿಲ್ಲ.
ಆದ್ದರಿಂದ ಅಪ್ರತಿಷ್ಠವೂ ಆಗಿರುತ್ತದೆ. ಹೀಗೆಂದು ಆ ಅಸುರಜನರು ಜಗತ್ತನ್ನು
(ಅಪ್ರತಿಷ್ಠವೆಂದು) ಹೇಳುವರು. ಅನೀಶ್ವರವು : ಧರ್ಮಾಧರ್ಮಗಳನ್ನು ಅಪೇಕ್ಷಿಸಿ
ಇದನ್ನು ಆಳುವ⁵ ಈಶ್ವರನು ಇಲ್ಲವಾದ್ದರಿಂದ ಜಗತ್ತು ಅನೀಶ್ವರವು ಎಂದು
ಹೇಳುವರು. ಮತ್ತು ಅಪರಸ್ಪರಸಂಭೂತವಾದದ್ದು : ಕಾಮದಿಂದ ಪ್ರೇರಿತರಾದ
ಸ್ತ್ರೀಪುರುಷರ ಅನ್ಯೋನ್ಯಸಂಯೋಗದಿಂದಲೇ ಜಗತ್ತೆಲ್ಲವೂ ಉಂಟಾಗಿರುತ್ತದೆ.
ಮತ್ತೇನು ? ಕಾಮಹೈತುಕವೇ ; ಕಾಮಹೇತುಕವೆಂದರೂ ಕಾಮಹೈತುಕವೆಂದರೂ
(ಒಂದೇ ಅರ್ಥ. ಹೈತುಕವೆಂಬುದು ಸ್ವಾರ್ಥವನ್ನು ಹೇಳುವ ಪ್ರತ್ಯಯವು ಬಂದು
ಆಗಿರುವ ರೂಪವು). ಜಗತ್ತಿಗೆ ಮತ್ತೇನು ಕಾರಣವು ? ಅದೃಷ್ಟವಾದ ಧರ್ಮಾ

1. 'ಸವ್ಯಪೇಕ್ಷಮ್' ಎಂಬ ಮ|| ಮೈ|| ಪಾಠವು ಸರಿಯಲ್ಲ.

2. ಈ ವಾಕ್ಯವು ಮ|| ಪಾಠದಲ್ಲಿಲ್ಲ ; 'ವಿದ್ಯತೇ ಜಗತಃ | ಕಿಮಸ್ಯ ಜಗತಃ ಕಾರಣಂ
ಕಾಮಹೇತುರೇವ ಕಾಮಹೈತುಕಮ್ | ಕಿಮನ್ಯತ್ ಕಾರಣಾಂತರಮ್ ನ ಕಿಂಚನ ಕಾಮಾನ್ಯಕಾರಣಂ
ಸ್ಯಾತ್ | ದೃಷ್ಟಂ ಕಾಮ ಏವ....||' ಎಂದು ಆ ಪಾಠದಲ್ಲಿದೆ.

3. "ಕರ್ಮಾದಿ" ಮ|| ಮೈ||

4. ಸತ್ಯ, ಅನ್ಯತ ; ಧರ್ಮ, ಅಧರ್ಮ ; ಫಲ, ಈಶ್ವರ - ಎಂಬ ವಿಭಾಗವನ್ನು ಅಸುರರು
ಒಪ್ಪುವದಿಲ್ಲವೆಂದು ಭಾವ. ಜಗತ್ತು ಸತ್ಯವೆ, ಅಲ್ಲವೆ ? - ಎಂಬುದು ಪ್ರಕೃತವಲ್ಲ.

5. ಜೀವನ ಕರ್ಮಕ್ಕೆ ಅನುಗುಣವಾಗಿ ಫಲವನ್ನು ಕೊಡುವ ಈಶ್ವರನನ್ನು ಅಸ್ತಿಕರಂತೆ
ಅಸುರರು ಒಪ್ಪುವದಿಲ್ಲ. ಕರ್ಮೇಶ್ವರಸಂಬಂಧವನ್ನು ಸೂ. ಭಾ. ೨-೧-೩೪ (ಭಾ. ಭಾ.
೪೨೩)ರಲ್ಲಿ ಪ್ರತಿಪಾದಿಸಿದೆ.

ಧರ್ಮಗಳೇ ಮುಂತಾದ ಬೇರೆ (ಯಾವ) ಕಾರಣವೂ ಜಗತ್ತಿಗೆ ಇರುವದಿಲ್ಲ ; ಕಾಮವೇ ಪ್ರಾಣಿ(ಸೃಷ್ಟಿಯಾಗುವದಕ್ಕೆ) ಕಾರಣವು ಎಂಬಿದು ಲೋಕಾಯತಿಕರ¹ ದೃಷ್ಟಿಯು.

ಏತಾಂ ದೃಷ್ಟಿಮವಷ್ಟಭ್ಯ ನಷ್ಟಾತ್ಮಾನೋಽಲ್ಪಬುದ್ಧಯಃ |

ಪ್ರಭವನ್ತುಗ್ರಹಕರ್ಮಾಣಃ ಕ್ಷಯಾಯ ಜಗತೋಽಹಿತಾಃ ||೯||

೯. ಈ ದೃಷ್ಟಿಯನ್ನು ಅವಲಂಬಿಸಿಕೊಂಡು ನಷ್ಟಾತ್ಮರಾಗಿ ಅಲ್ಪಬುದ್ಧಿಗಳಾದ (ಇವರು) ಉಗ್ರಕರ್ಮಿಗಳಾದ ಅಹಿತರಾಗಿ ಜಗತ್ತಿನ ಕ್ಷಯಕ್ಕೆ (ಕಾರಣ)ರಾಗುವರು.

(ಭಾಷ್ಯ)

೯೩೮. ಏತಾಂ ದೃಷ್ಟಿಮ್ ಅವಷ್ಟಭ್ಯ ಆಶ್ರಿತ್ಯ ನಷ್ಟಾತ್ಮಾನಃ ನಷ್ಟಸ್ವಭಾವಾಃ ವಿಭ್ರಷ್ಟಪರಲೋಕಸಾಧನಾಃ ಅಲ್ಪಬುದ್ಧಯಃ ವಿಷಯವಿಷಯಾ ಅಲ್ಪೈವ ಬುದ್ಧಿಃ ಯೇಷಾಂ ತೇ ಅಲ್ಪಬುದ್ಧಯಃ | ಪ್ರಭವನ್ತಿ ಉದ್ಭವನ್ತಿ ಉಗ್ರಕರ್ಮಾಣಃ ಕ್ರೂರಕರ್ಮಾಣಃ ಹಿಂಸಾತ್ಮಕಾಃ | ಕ್ಷಯಾಯ ಜಗತಃ ಪ್ರಭವನ್ತಿ ಇತಿ ಸಂಬಂಧಃ | ಜಗತಃ ಅಹಿತಾಃ | ಶತ್ರುವಃ ಇತ್ಯರ್ಥಃ ||೯||

(ಭಾಷ್ಯಾರ್ಥ)

ಈ ದೃಷ್ಟಿಯನ್ನು ಅವಲಂಬಿಸಿ ಆಶ್ರಯಿಸಿಕೊಂಡು ನಷ್ಟಾತ್ಮರಾಗಿ ಸ್ವಭಾವವನ್ನು ಕಳೆದುಕೊಂಡು ಪರಲೋಕಸಾಧನದಿಂದ ಕೆಳಗೆ ಜಾರಿಬಿದ್ದು ಅಲ್ಪಬುದ್ಧಿಗಳಾದ - ವಿಷಯವನ್ನೇ ವಿಷಯವಾಗಿ ಸಿಕೊಳ್ಳುವ ಬಹುಸ್ವಲ್ಪವಾದ ಬುದ್ಧಿಯುಳ್ಳವರಾದ್ದರಿಂದ (ಇವರು) ಅಲ್ಪಬುದ್ಧಿಗಳು - ಇವರು ಉಗ್ರಕರ್ಮಿಗಳಾಗಿ ಕ್ರೂರಕರ್ಮಗಳನ್ನು ಮಾಡುವ ಹಿಂಸಾತ್ಮಕರಾಗಿ ಜಗತ್ತಿನ ಕ್ಷಯಕ್ಕೆ ಕಾರಣರಾಗುವರು. ಕ್ರೂರವರು. (ಕಾರಣರಾಗಿ) ಹುಟ್ಟುವರು ಎಂದು ಸಂಬಂಧ(ವನ್ನು ಮಾಡಿಕೊಳ್ಳಬೇಕು.) ಜಗತ್ತಿಗೆ (ಇವರು) ಅಹಿತರು, ಶತ್ರುಗಳು ಎಂದರ್ಥ.

ಕಾಮಮಾಶ್ರಿತ್ಯ ದುಷ್ಟೂರಂ ದಮ್ಭಮಾನಮದಾನ್ವಿತಾಃ |

ಮೋಹಾದ್ಭ್ರೂಹೀತ್ಯಾಽಽಸದ್ಭ್ರಾಹ್ಮಣಾನ್ ಪ್ರವರ್ತಂತೇಽಶುಚಿವ್ರತಾಃ ||೧೦||

೧೦. ದುಷ್ಟೂರವಾದ ಕಾಮವನ್ನು ಆಶ್ರಯಿಸಿ, ದಂಭ, ಮಾನ,

1. ಲೋಕಾಯತಿಕರು ಎಂದರೆ ಲೋಕದಲ್ಲಿ ಹೆಚ್ಚಿನ ಸಂಖ್ಯೆಯವರಾದ ನಾಸ್ತಿಕರು, ಚಾರ್ವಾಕರು. ಅವರ ದೃಷ್ಟಿಯಲ್ಲಿ ದೇಹವೇ ಆತ್ಮ, ಈಶ್ವರಾದಿಗಳು ಇಲ್ಲ.

ಮದ - ಇವುಗಳಿಂದೊಡಗೂಡಿ ಮೋಹದಿಂದ ಅಸದ್ಭಾವಗಳನ್ನು ಹಿಡಿದು ಅಶುಚಿವ್ರತರಾಗಿ ಪ್ರವರ್ತಿಸುತ್ತಾರೆ.

(ಭಾಷ್ಯ)

೯೩೯. ತೇ ಚ ಕಾಮಮ್ ಇಚ್ಛಾವಿಶೇಷಮ್¹ ಆಶ್ರಿತ್ಯ ಅವಷ್ಟಭ್ಯ ದುಷ್ಟೂರಮ್ ಅಶಕ್ಯಪೂರಣಂ ದಮ್ಭಮಾನಮದಾನ್ವಿತಾಃ - ದಮ್ಭಶ್ಚ ಮಾನಶ್ಚ ಮದಶ್ಚ ದಮ್ಭಮಾನಮದಾಃ, ತೈಃ ಅನ್ವಿತಾಃ ದಮ್ಭಮಾನಮದಾನ್ವಿತಾಃ - ಮೋಹಾತ್ ಅವಿವೇಕತಃ ಗೃಹೀತ್ವಾ ಉಪಾದಾಯ ಅಸದ್ಭಾವಾನ್ ಅಶುಭನಿಶ್ಚಯಾನ್, ಪ್ರವರ್ತಂತೇ ಲೋಕೇ ಅಶುಚಿವ್ರತಾಃ ಅಶುಚೀನಿ ವ್ರತಾನಿ ಯೇಷಾಂ ತೇ ಅಶುಚಿ ವ್ರತಾಃ ||೧೦||

(ಭಾಷ್ಯಾರ್ಥ)

ಮತ್ತು ಅವರು ದುಷ್ಟೂರವಾದ ತುಂಬಿಸುವದಕ್ಕೆ ಆಗದೆ ಇರುವ ಕಾಮವನ್ನು ಇಚ್ಛಾವಿಶೇಷವನ್ನು ಆಶ್ರಯಿಸಿ ಅವಲಂಬಿಸಿಕೊಂಡು ದಂಭಮಾನಮದಾನ್ವಿತರಾಗಿ - ದಂಭ, ಅಭಿಮಾನ, ಮದ ಇವುಗಳು ದಂಭಮಾನಮದಗಳು ; ಇವುಗಳಿಂದ ಒಡಗೂಡಿದವರು ದಂಭಮಾನಮದಾನ್ವಿತರು (ಅಂಥವರಾಗಿ) - ಮೋಹದಿಂದ ಅವಿವೇಕದಿಂದ ಅಸದ್ಭಾವಗಳನ್ನು ಕೆಟ್ಟಮನೋನಿಶ್ಚಯಗಳನ್ನು ಹಿಡಿದು ಕೈಗೊಂಡು ಲೋಕದಲ್ಲಿ ಅಶುಚಿವ್ರತರಾಗಿ ನಡೆಯುತ್ತಿರುವರು. ಅಶುಚಿಯಾದ ನಿಯಮಗಳುಳ್ಳವರು ಯಾರೋ ಅವರು ಅಶುಚಿವ್ರತರು. (ಅಂಥವರಾಗಿ ನಡೆಯುತ್ತಿರುವರು.)

ಚಿಂತಾಮಪರಿಮೇಯಾಂ ಚ ಪ್ರಲಯಾಂತಾಮುಪಾಶ್ರಿತಾಃ |

ಕಾಮೋಪಭೋಗಪರಮಾ ಏತಾವದಿತಿ ನಿಶ್ಚಿತಾಃ ||೧೧||

ಆಶಾಪಾಶಶತೈರ್ಬದ್ಧಾಃ ಕಾಮಕ್ರೋಧಪರಾಯಣಾಃ |

ಈಹಂತೇ ಕಾಮಭೋಗಾರ್ಥಮನ್ಯಾಯೇನಾರ್ಥಸಂಚಯಾನ್ ||೧೨||

೧೧-೧೨. ಅಪರಿಮೇಯವಾದ ಪ್ರಲಯಾಂತವಾದ ಚಿಂತೆಯನ್ನು ಆಶ್ರಯಿಸಿದವರಾಗಿ ಕಾಮೋಪಭೋಗಪರಮರಾಗಿ ಇಷ್ಟೇ ಎಂದು ನಿಶ್ಚಯಿಸಿದವರಾಗಿ ಆಶಾಪಾಶಶತಗಳಿಂದ ಬದ್ಧರಾಗಿ ಕಾಮಕ್ರೋಧಪರಾಯಣರಾಗಿ ಕಾಮಭೋಗಾರ್ಥವಾಗಿ ಅನ್ಯಾಯದಿಂದ ಅರ್ಥಸಂಚಯಗಳನ್ನು (ಪಡೆಯುವದಕ್ಕೆ) ಪ್ರಯತ್ನಿಸುತ್ತಿರುತ್ತಾರೆ.

1. ಮ|| ಮೈ|| ಗಳಲ್ಲಿಲ್ಲ.

(ಭಾಷ್ಯ)

೯೪೦. ಕಿಂಚ ಚಿನ್ತಾಮ್ ಅಪರಿಮೇಯಾಂ ಚ | ನ ಪರಿಮಾತುಂ ಶಕ್ಯತೇ
ಯಸ್ಯಾಃ ಚಿನ್ತಾಯಾಃ ಇಯತ್ನಾ ಸಾ ಅಪರಿಮೇಯಾ | ತಾಮ್ ಅಪರಿಮೇಯಾಮ್ |
ಪ್ರಲಯಾನ್ತಾಂ ಮರಣಾನ್ತಾಮ್ | ಉಪಾಶ್ರಿತಾಃ | ಸದಾ ಚಿನ್ತಾಪರಾಃ ಇತ್ಯರ್ಥಃ |
ಕಾಮೋಪಭೋಗಪರಮಾಃ | ಕಾಮ್ಯಂತೇ ಇತಿ ಕಾಮಾಃ ವಿಷಯಾಃ ಶಬ್ದಾದಯಃ |
ತದುಪಭೋಗಪರಮಾಃ | ಅಯಮೇವ ಪರಮಃ ಪುರುಷಾರ್ಥಃ ಯಃ ಕಾಮೋಪ
ಭೋಗಃ ಇತ್ಯೇವಂನಿಶ್ಚಿತಾತ್ಮಾನಃ ಏತಾವದಿತಿ ನಿಶ್ಚಿತಾಃ ||೧೧||

(ಭಾಷ್ಯಾರ್ಥ)

ಮತ್ತು ಅಪರಿಮೇಯವಾದ ಚಿಂತೆಯನ್ನು - ಯಾವ ಚಿಂತೆಯ ಪರಿಮಾಣವು
ಇಷ್ಟೆಂದು ಅಳತೆಮಾಡುವದಕ್ಕಾಗುವದಿಲ್ಲವೋ ಅದು ಅಪರಿಮೇಯವಾದದ್ದು. ಅಂಥ
ಅಪರಿಮೇಯವಾದ, ಪ್ರಲಯಾಂತವಾದ ಸಾಯುವಾಗಮಾತ್ರವೇ ಕೊನೆ ಗಾಣುವ
(ಚಿಂತೆಯನ್ನು) - ಆಶ್ರಯಿಸಿದವರಾಗಿ. ಯಾವಾಗಲೂ ಚಿಂತೆಯಲ್ಲಿಯೇ
ತೊಡಗಿರುವವರಾಗಿ ಎಂದರ್ಥ. ಕಾಮೋಪಭೋಗಪರಮರಾಗಿ : ಕಾಮಿಸಲ್ಪಡುವದ
ರಿಂದ ಶಬ್ದವೇ ಮುಂತಾದ ವಿಷಯಗಳು ಕಾಮಗಳೆನಿಸುವವು ; ಅವುಗಳ ಉಪ
ಭೋಗವೇ ಹೆಚ್ಚಿನದಾಗಿರುವವರಾಗಿ (ಎಂದರ್ಥ). ಕಾಮಗಳನ್ನು ಉಪಭೋಗಿಸು
ವದೆಂಬುದಿದೆಯಲ್ಲ, ಇದೇ ಹೆಚ್ಚಿನ ಪುರುಷಾರ್ಥವು ಎಂದೀ ಪರಿಯಲ್ಲಿ ನಿಶ್ಚಯಿಸಿ
ರುವ ಮನಸ್ಸುಳ್ಳವರಾಗಿರುವವರು. ಇಷ್ಟೇ ಸರಿ ಎಂದು ನಿಶ್ಚಯಿಸಿದವರು.
(ಅಂಥವರಾಗಿ) -

(ಭಾಷ್ಯ)

೯೪೧. ಆಶಾಪಾಶಶತೈಃ - ಆಶಾ ಏವ ವಾಶಾಃ | ತಚ್ಚತೈಃ ಆಶಾಪಾಶಶತೈಃ -
ಬದ್ಧಾಃ ನಿಯಂತ್ರಿತಾಃ¹ ಸಂತಃ ಸರ್ವತ ಆಕೃಷ್ಯಮಾಣಾಃ | ಕಾಮಕ್ರೋಧಪರಾಯಣಾಃ |
ಕಾಮಕ್ರೋಧೌ ಪರಮ್ ಅಯನಂ ಆಶ್ರಯಃ ಯೇಷಾಂ ತೇ ಕಾಮಕ್ರೋಧ-
ಪರಾಯಣಾಃ | ಈಹಂತೇ ಚೇಷ್ಟಂತೇ ಕಾಮಭೋಗಾರ್ಥಂ ಕಾಮಭೋಗಪ್ರಯೋ-
ಜನಾಯ ನ ಧರ್ಮಾರ್ಥಮ್ ಅನ್ಯಾಯೇನ ಪರಸ್ವಾಪಹರಣಾದಿನಾ ಇತ್ಯರ್ಥಃ |
ಕಿಮ್² ? ಅರ್ಥಸಂಘಾಯಾನ್ ಅರ್ಥಪ್ರಚಯಾನ್³ ||೧೨||

1. ಮ|| ಮೈ|| ಗಳಲ್ಲಿಲ್ಲ.

2. ಈ ಮೈ|| ವಾ|| ಪಾಠವು ಗೀತಾಮೂಲಾನುಕ್ರಮಾನುಸಾರಿಯಾಗಿರುವದರಿಂದ
ಇದನ್ನೇ ಅನುಸರಿಸಿದೆ. ಮಿಕ್ಕ ಪುಸ್ತಕಗಳಲ್ಲಿ 'ಅನ್ಯಾಯೇನ' ಎಂಬುದು 'ಅರ್ಥಪ್ರಚಯಾನ್'
ಎಂಬುದಾದಮೇಲೆ ಇದೆ ; 'ಕಿಮ್' ಎಂಬುದೂ ಇಲ್ಲ.

3. 'ಪ್ರಚಯಾನ್ ಪ್ರತಿ' ಮ||

(ಭಾಷ್ಯಾರ್ಥ)

ಆಶಾಪಾಶಶತಗಳಿಂದ - ಆಶೆಗಳೆಂಬ ಹಗ್ಗಗಳು ; ಅಂಥ ನೂರಾರು ಹಗ್ಗಗಳಿಂದ ಆಶಾಪಾಶಶತಗಳಿಂದ - ಬದ್ಧರಾಗಿ ಕಟ್ಟುವಡೆದವರಾಗಿ ಎಲ್ಲೆಲ್ಲಿಯೂ (ಅವುಗಳ) ಸೆಳೆತಕ್ಕೆ ಸಿಕ್ಕಿ. ಕಾಮಕ್ರೋಧಪರಾಯಣರಾಗಿ : ಆಸೆ, ಸಿಟ್ಟು - ಇವೆರಡೇ ಪರ ಅಯನವು, ಹೆಚ್ಚಿನ ಆಶ್ರಯವು ಯಾರಿಗೋ ಅಂಥವರಾಗಿ ಕಾಮ ಕ್ರೋಧಪರಾಯಣರಾಗಿ, ಕಾಮಭೋಗಕ್ಕಾಗಿ ಕಾಮಗಳನ್ನು ಭೋಗಿಸುವ ಪ್ರಯೋಜನಕ್ಕೆ ಹೊರತು ಧರ್ಮಕ್ಕಲ್ಲ ; ಅನ್ಯಾಯದಿಂದ ಮತ್ತೊಬ್ಬರ ಸ್ವತ್ತನ್ನು ಅಪಹರಿಸುವದೇ ಮುಂತಾದ ರೀತಿಯಿಂದ ಎಂದರ್ಥ. (ಅನ್ಯಾಯದಿಂದ) ಅರ್ಥಸಂಚಯಗಳನ್ನು ಅರ್ಥರಾಶಿಗಳನ್ನು (ಕೂಡಿಹಾಕುವದಕ್ಕೆ) ಪ್ರಯತ್ನಿಸುತ್ತಿರುತ್ತಾರೆ. (ಅದಕ್ಕಾಗಿಯೇ) ಕೆಲಸಮಾಡುತ್ತಿರುತ್ತಾರೆ.

(ಭಾಷ್ಯ)

೯೪೨. ಈದೃಶಶ್ಚ ತೇಷಾಮ್ ಅಭಿಪ್ರಾಯಃ -

(ಭಾಷ್ಯಾರ್ಥ)

ಮತ್ತು ಅವರ ಅಭಿಪ್ರಾಯವು ಹೀಗಿರುವದು :-

ಇದಮದ್ಯ ಮಯಾ ಲಬ್ಧಮಿದಂ ಪ್ರಾಪ್ನೋ ಮನೋರಥಮ್ |

ಇದಮಸ್ತಿದಮಪಿ ಮೇ ಭವಿಷ್ಯತಿ ಪುನರ್ಧನಮ್ ||೧೩||

ಅಸೌ ಮಯಾ ಹತಃ ಶತ್ರುಹರ್ನಿಷ್ಯೇ ಚಾಪರಾನಪಿ |

ಈಶ್ವರೋಽಹಮಹಂ ಭೋಗೀ ಸಿದ್ಧೋಽಹಂ ಬಲವಾನ್ ಸುಖೀ ||೧೪||

ಆಢ್ಯೋಽಭಿಜನವಾನಸ್ಮಿ ಕೋಽನ್ಯೋಽಸ್ಮಿ ಸದೃಶೋ ಮಯಾ |

ಯಕ್ಕೇ ದಾಸ್ಯಾಮಿ ಮೋದಿಷ್ಯೇ ಇತ್ಯಜ್ಞಾನವಿಮೋಹಿತಾಃ ||೧೫||

ಅನೇಕಚಿತ್ತವಿಭ್ರಾನ್ತಾ ಮೋಹಜಾಲಸಮಾವೃತಾಃ |

ಪ್ರಸಕ್ತಾಃ ಕಾಮಭೋಗೇಷು ಪತಂತಿ ನರಕೇಽಶುಚೌ ||೧೬||

೧೩-೧೬. ಇಂದು ನನಗೆ ಇದು ಸಿಕ್ಕಿತು, ಮನೋರಥವಾದ ಇದನ್ನು (ಮುಂದೆ) ಪಡೆದುಕೊಳ್ಳುವೆನು. ಇದು ಇದೆ, ಮತ್ತೆ ಈ ಧನವೂ ನನಗೆ ಆಗುವದು. ಆ ಶತ್ರು ನನ್ನಿಂದ ಹತನಾದನು, ಮಿಕ್ಕವರನ್ನೂ ಕೊಲ್ಲುವೆನು. ನಾನು ಈಶ್ವರನು, ನಾನು ಭೋಗಿಯು, ನಾನು ಸಿದ್ಧನು, ಬಲವಂತನು,

ಸುಖಿಯು, ಆಡ್ಯನು, ಅಭಿಜನವಂತನಾಗಿರುವೆನು, ನನಗೆ ಸದ್ಯಶನಾದವನು ಬೇರೆ ಯಾವನಿರುತ್ತಾನೆ ? ಯಾಗಮಾಡುವೆನು, ದಾನಮಾಡುವೆನು, ಸಂತೋಷಪಡುವೆನು - ಎಂದು ಅಜ್ಞಾನಮೋಹಿತರಾಗಿ ಅನೇಕಚಿತ್ತ ವಿಭ್ರಾಂತರಾಗಿ ಮೋಹಜಾಲಸಮಾವೃತರಾಗಿ ಕಾಮಭೋಗಗಳಲ್ಲಿ ಪ್ರಸಕ್ತರಾಗಿ, ಅಶುಚಿಯಾದ ನರಕದಲ್ಲಿ ಬೀಳುವರು.

(ಭಾಷ್ಯ)

೯೪೩. ಇದಂ ದ್ರವ್ಯಮ್ ಅದ್ಯ ಇದಾನೀಂ ಮಯಾ ಲಬ್ಧಮ್ | ಇದಮ್ ಅನ್ಯತ್ ಪ್ರಾಪ್ತೇ ಮನೋರಥಂ ಮನಸ್ತುಷ್ಟಿಕರಮ್ | ಇದಂ ಚ ಅಸ್ತಿ | ಇದಮಪಿ ಮೇ ಭವಿಷ್ಯತಿ ಆಗಾಮಿನಿ ಸಂವತ್ಸರೇ ಪುನರ್ಧನಮ್ | ತೇನ ಅಹಂ ಧನೀ ವಿಖ್ಯಾತಃ ಭವಿಷ್ಯಾಮಿ ಇತಿ¹ ||೧೩||

(ಭಾಷ್ಯಾರ್ಥ)

ಈ ದ್ರವ್ಯವು ಇಂದು ನನಗೆ ಸಿಕ್ಕಿದೆ. ಬೇರೆಯಾಗಿರುವ ಮನೋರಥವಾಗಿರುವ, ಮನಸ್ಸಿಗೆ ಸಂತೋಷವನ್ನುಂಟುಮಾಡುವ, ಇದನ್ನು ಪಡೆದುಕೊಳ್ಳುವೆನು. ಮತ್ತು ಇದು ಇದೆ, ಬರುವ ವರ್ಷದಲ್ಲಿ ಈ ಹಣವೂ ಮತ್ತೆ ನನಗೆ ಆಗುವದು ; ಅದರಿಂದ ನಾನು ಹಣವಂತನಾಗಿ ಹೆಸರುವಾಸಿಯನ್ನು ಪಡೆದವನಾಗುವೆನು - ಎಂದು (ಯೋಚಿಸಿಕೊಳ್ಳುವರು).

(ಭಾಷ್ಯ)

೯೪೪. ಅಸೌ ದೇವದತ್ತನಾಮಾ ಮಯಾ ಹತಃ ದುರ್ಜಯಃ ಶತ್ರುಃ | ಹನಿಷ್ಯೇ ಚ ಅಪರಾನ್ ಅನ್ಯಾನ್ ಅಪಿ² | ಕಿಮೇತೇ ಕರಿಷ್ಯನ್ತಿ ತಪಸ್ವಿನಃ ? ಸರ್ವಥಾಪಿ ನಾಸ್ತಿ ಮತ್ತಲ್ಯಃ³ | ಈಶ್ವರೋಽಹಮ್ ಅಹಂ ಭೋಗೀ | ಸರ್ವಪ್ರಕಾರೇಣ ಚ ಸಿದ್ಧಃ ಅಹಂ ಸಂಪನ್ನಃ ಪುತ್ರೈಃ⁴ ನಪ್ಪಭಿಃ | ನ ಕೇವಲಂ ಮಾನುಷೋಽಹಮ್⁵ | ಬಲವಾನ್ ಸುಖೀ ಚ ಅಹಮೇವ | ಅನ್ಯೇ ತು ಭೂಮಿಭಾರಾಯ ಅವತೀರ್ಣಾಃ⁶ ||೧೪||

1. ನಿ|| ಗು|| ಗಳಲ್ಲಿಲ್ಲ.

2. 'ವರಾಕಾನ್ ಅಪಿ' ಅ|| ನಿ|| ಗು||

3. 'ಕಥಮ್' ಎಂದು ಹೆಚ್ಚಾಗಿ ಮ|| ಮೈ||

4. 'ಪುತ್ರೈಃ ಪೌತ್ರೈರ್ನಪ್ಪಭಿಃ' ಎಂಬ ಅ|| ನಿ|| ಗು|| ಪಾಠದಲ್ಲಿ ಕೊನೆಯ ಎರಡು ಮಾತುಗಳಲ್ಲಿ ಒಂದು ಹೆಚ್ಚು.

5. 'ಅಹಮ್' ಎಂಬ ಮಾತು ಮ|| ಮೈ|| ವಾ|| ಪಾಠಗಳಲ್ಲಿಲ್ಲ.

6. ಈ ವಾಕ್ಯವು ಮ|| ಮೈ|| ಗಳಲ್ಲಿಲ್ಲ.

(ಭಾಷ್ಯಾರ್ಥ)

ಈ ದೇವದತ್ತನೆಂಬ ಗೆಲ್ಲುವದಕ್ಕಸದಳನಾದ ಶತ್ರುವು ನನ್ನಿಂದ ಹತನಾದನು. ಮಿಕ್ಕವರನ್ನೂ ಉಳಿದವರನ್ನೂ ಕೊಂದುಹಾಕುವೆನು ; ಈ ಬಡವಾಯಿಗಳೇನು ಮಾಡಿಯಾರು ? ಹೇಗೆ ನೋಡಿದರೂ ನನಗೆ ಸಮನು ಇಲ್ಲವೇ ಇಲ್ಲ. (ಹೇಗೆಂದರೆ)¹ ನಾನು ಸ್ವತಂತ್ರನು, ನಾನು ಭೋಗಿಯು ; ಎಲ್ಲಾ ಬಗೆಯಿಂದಲೂ ನಾನು ಸಿದ್ಧನು, ಮಕ್ಕಳುಮೊಮ್ಮಕ್ಕಳಿಂದ ಕೂಡಿರುವೆನು. ನಾನು ಸಾಮಾನ್ಯವಾದ ಮನುಷ್ಯನಲ್ಲ, ಬಲವಂತನೂ ಸುಖಿಯೂ ನಾನೇ ; ಮಿಕ್ಕವರೋ, ಭೂಮಿಗೆ ಹೊರೆಯಾಗಿ ಹುಟ್ಟಿರುವರು.

(ಭಾಷ್ಯ)

೯೪೫. ಆಡ್ಯಃ ಧನೇನ | ಅಭಿಜನವಾನ್ ಸಪ್ತಪುರುಷಂ ಶ್ರೋತ್ರಿಯತ್ವಾದಿ ಸಂಪನ್ನಃ | ತೇನಾಪಿ ನ ಮಮ ತುಲ್ಯಃ ಅಸ್ತಿ ಕಶ್ಚಿತ್ | ಕಃ ಅನ್ಯಃ ಅಸ್ತಿ ಸದೃಶಃ ತುಲ್ಯಃ ಮಯಾ ? ಕಿಂ ಚ ಯಕ್ಷೇ | ಯಾಗೇನಾಪಿ ಅನ್ಯಾನ್ ಅಭಿಭವಿಷ್ಯಾಮಿ | ದಾಸ್ಯಾಮಿ ನಟಾದಿಭ್ಯಃ | ಮೋದಿಷ್ಯೇ ಹರ್ಷಂ. ಚ ಅತಿಶಯಂ ಪ್ರಾಪ್ಸ್ಯಾಮಿ | ಇತಿ ಏವಮ್ ಅಜ್ಞಾನವಿಮೋಹಿತಾಃ ಅಜ್ಞಾನೇನ ವಿಮೋಹಿತಾಃ ವಿವಿಧಮ್ ಅವಿವೇಕಭಾವಮ್ ಆಪನ್ನಾಃ ||೧೧||

(ಭಾಷ್ಯಾರ್ಥ)

ಆಡ್ಯನು, ಹಣವಂತನು ; ಅಭಿಜನವಂತನಾಗಿರುವೆನು,² ಏಳುತಲೆಯಿಂಲೂ ಶ್ರೋತ್ರಿಯತ್ವವೇ ಮುಂತಾದ (ಗುಣಗಳಿಂದ) ಕೂಡಿದವನು. ಅದರಲ್ಲಿಯೂ ನನಗೆ ಸಮನಾದವನು ಯಾವನೂ ಇಲ್ಲ. ಇನ್ನು ಯಾವನು ನನಗೆ ಸದೃಶನು ಸಮನಾದವನು ಇದಾನೆ ? ಇದಲ್ಲದೆ, (ನಾನು) ಯಾಗವನ್ನು ಮಾಡುವೆನು, ಯಾಗ(ಮಾಡುವದ) ರಿಂದಲೂ ಮಿಕ್ಕವರನ್ನು ಸೋಲಿಸುವೆನು ; ನಟರೇ ಮುಂತಾದವರಿಗೆ (ಹಣವನ್ನು) ಕೊಡುವೆನು ; ಸಂತೋಷಪಡುವೆನು, ಹೆಚ್ಚಿನ ಹರ್ಷವನ್ನು ಹೊಂದುವೆನು - ಎಂದು ಈ ರೀತಿಯಲ್ಲಿ ಅಜ್ಞಾನವಿಮೋಹಿತರಾಗಿ ಅಜ್ಞಾನದಿಂದ ವಿಮೋಹಿತರಾಗಿ ಬಗೆಬಗೆಯಾಗಿ ಅವಿವೇಕಭಾವವನ್ನು ಹೊಂದಿದವರಾಗಿ -

(ಭಾಷ್ಯ)

೯೪೬. ಅನೇಕಚಿತ್ತವಿಭ್ರಾಂತಾಃ ಉಕ್ತಪ್ರಕಾರೈಃ ಅನೇಕೈಃ ಚಿತ್ತೈಃ ವಿವಿಧಂ

1. ಮ|| ಮೈ|| ಗಳಲ್ಲಿ 'ಕಥಮ್' ಎಂಬುದರ ಅರ್ಥವಿದು.

2. ಒಳ್ಳೆಯ ವಂಶದವನು.

ಭ್ರಾನ್ತಾಃ ಅನೇಕಚಿತ್ತವಿಭ್ರಾನ್ತಾಃ | ಮೋಹಜಾಲಸಮಾವೃತಾಃ | ಮೋಹಃ ಅವಿವೇಕಃ,
ಅಜ್ಞಾನಮ್ ತದೇವ ಜಾಲಮಿವ ಆವರಣಾತ್ಮಕತ್ವಾತ್ ತೇನ ಸಮಾವೃತಾಃ |
ಪ್ರಸಕ್ತಾಃ ಕಾಮಭೋಗೇಷು ತತ್ರೈವ ನಿಷಣ್ಣಾಃ ಸಂತಃ ತೇನ ಉಪಚಿತಕಲ್ಮಷಾಃ
ಪತಂತಿ ನರಕೇ ಅಶುಚೌ ವೈತರಣ್ಯಾದೌ ||೧೬||

(ಭಾಷ್ಯಾರ್ಥ)

ಅನೇಕಚಿತ್ತವಿಭ್ರಾಂತರಾಗಿ, ಮೇಲೆ ಹೇಳಿದಂಥ ಪ್ರಕಾರವಾಗಿರುವ ಅನೇಕ
ವಿಚಾರಗಳಿಂದ ಬಗೆಬಗೆಯಾಗಿ ಭ್ರಾಂತರಾಗಿ ಮೋಹಜಾಲಸಮಾವೃತರಾಗಿ :
ಮೋಹವೆಂದರೆ ಅವಿವೇಕವು, ಅಜ್ಞಾನವು. ಅದೇ ಮುಸುಕಿಕೊಳ್ಳುವದರಿಂದ
ಬಲೆಯಂತೆ ಇರುತ್ತದೆ. ಅದರಿಂದ ಸುತ್ತುವರಿಯಲ್ಪಟ್ಟಿರುವವರಾಗಿ (ಎಂದರ್ಥ).
ಕಾಮಭೋಗಗಳಲ್ಲಿ (ಪ್ರಸಕ್ತರಾಗಿ), ಅವುಗಳಲ್ಲಿಯೇ ಮುಳುಗಿದವರಾಗಿ ಅದ
ರಿಂದ ಪಾಪವನ್ನು ರಾಶಿಹಾಕಿಕೊಂಡು ವೈತರಣಿಯೇ ಮುಂತಾದ ಅಶುಚಿಯಾದ
ನರಕದಲ್ಲಿ ಬೀಳುವರು.

ಆತ್ಮಸಂಭಾವಿತಾಃ ಸ್ತಬ್ಧಾ ಧನಮಾನಮದಾನ್ವಿತಾಃ |

ಯಜಂತೇ ನಾಮಯಜ್ಞೈಸ್ತೇ ದಮ್ಭೇನಾವಿಧಿಪೂರ್ವಕಮ್ ||೧೭||

೧೭. ತಮ್ಮನ್ನು ತಾವೇ ಸಂಭಾವಿಸಿಕೊಂಡು ಸ್ತಬ್ಧರಾಗಿ ಧನಮಾನ
ಮದಾನ್ವಿತರಾಗಿ ಅವರು ದಂಭದಿಂದ ಅವಿಧಿಪೂರ್ವಕವಾಗಿ ನಾಮಯಜ್ಞ
ಗಳನ್ನು ಮಾಡುತ್ತಿರುವರು.

(ಭಾಷ್ಯ)

೯೪೭. ಆತ್ಮಸಂಭಾವಿತಾಃ ಸರ್ವಗುಣವಿಶಿಷ್ಟತಯಾ ಆತ್ಮನೈವ ಸಂಭಾವಿತಾಃ
ಆತ್ಮಸಂಭಾವಿತಾಃ, ನ ಸಾಧುಭಿಃ¹ | ಸ್ತಬ್ಧಾಃ ಅಪ್ರಣತಾತ್ಮಾನಃ | ಧನಮಾನ
ಮದಾನ್ವಿತಾಃ | ಧನನಿಮಿತ್ತಃ ಮಾನಃ ಮದಶ್ಚ | ತಾಭ್ಯಾಂ ಧನಮಾನ
ಮದಾಭ್ಯಾಮ್ ಅನ್ವಿತಾಃ ಯಜಂತೇ | ನಾಮಯಜ್ಞೈಃ | ನಾಮಮಾತ್ರೈಃ ಯಜ್ಞೈಃ |
ತೇ ದಮ್ಭೇನ ಧರ್ಮದ್ವಜಿತಯಾ ಅವಿಧಿಪೂರ್ವಕಂ ವಿಧಿವಿಹಿತಾಜ್ಞೇತಿಕರ್ತವ್ಯತಾ
ರಹಿತಮ್ ||೧೭||

(ಭಾಷ್ಯಾರ್ಥ)

ಆತ್ಮಸಂಭಾವಿತರಾಗಿ : ಎಲ್ಲಾ ಗುಣಗಳಿಂದಲೂ ಕೂಡಿದವರೆಂದು

1. ಮ|| ಮೈ|| ಗಳಲ್ಲಿಲ್ಲ.

(ತಮ್ಮನ್ನು) ತಾವೇ ಸಂಭಾವಿಸಿಕೊಂಡು (ತಾವೇ ಗೌರವಿಸಿಕೊಳ್ಳುವರೇ ಹೊರತು) ಸತ್ತುರುಷರಿಂದ (ಸಂಭಾವಿತ)ರಲ್ಲ (ಎಂದರ್ಥ) ; ಸ್ತಬ್ಧರಾಗಿ ತಗ್ಗಿ ನಡೆಯುವ ಸ್ವಭಾವವಿಲ್ಲದವರಾಗಿ ; ಧನಮಾನಮದಾನ್ವಿತರಾಗಿ : ಧನನಿಮಿತ್ತದಿಂದ ಉಂಟಾಗಿರುವ ಮಾನವೂ ಮದವೂ (ಇರುವವಲ್ಲ,) ಆ ಧನಮಾನಮದಗಳಿಂದ ಕೂಡಿದವರಾಗಿ ; ಅವರು ನಾಮಯಜ್ಞಗಳಿಂದ ಹೆಸರಿಗೆ ಮಾತ್ರ ಯಜ್ಞ (ವೆನಿಸಿರುವ ಕರ್ಮ)ಗಳಿಂದ, ದಂಭದಿಂದ (ತಮ್ಮ) ಧರ್ಮವನ್ನು ಪ್ರಕಟನೆಮಾಡುವ ನಿಮಿತ್ತದಿಂದ ಅವಿಧಿಪೂರ್ವಕವಾಗಿ ವಿಧಿಯಲ್ಲಿ ವಿಧಿಸಿರುವ ಅಂಗಗಳು, ಇತಿಕರ್ತವ್ಯತೆ¹ (ಯಾವದೂ) ಇಲ್ಲದೆ ಯಾಗವನ್ನು ಮಾಡುತ್ತಾರೆ.

ಅಹಜ್ಕಾರಂ ಬಲಂ ದರ್ಪಂ ಕಾಮಂ ಕ್ರೋಧಂ ಚ ಸಂಶ್ರಿತಾಃ |

ಮಾಮಾತ್ಮಪರದೇಹೇಷು ಪ್ರದ್ವಿಷನ್ತೋಽಭ್ಯಸೂಯಕಾಃ ||೧೮||

೧೮. ಅಹಂಕಾರವನ್ನೂ ಬಲವನ್ನೂ ದರ್ಪವನ್ನೂ ಕಾಮವನ್ನೂ ಕ್ರೋಧವನ್ನೂ ಆಶ್ರಯಿಸಿ ತಮ್ಮ ಮತ್ತು ಮಿಕ್ಕವರ ದೇಹಗಳಲ್ಲಿರುವ ನನ್ನನ್ನು ಪ್ರದ್ವೇಷಿಸುತ್ತಾ ಅಸೂಯೆಯುಳ್ಳವರಾಗಿರುವರು.

(ಭಾಷ್ಯ)

೯೪೮. ಅಹಜ್ಕಾರಮ್ - ಅಹಜ್ಕರಣಮ್ ಅಹಜ್ಕಾರಃ | ವಿದ್ಯಮಾನ್ಯೈಃ ಅವಿದ್ಯಮಾನ್ಯೈಶ್ಚ ಗುಣೈಃ ಆತ್ಮನಿ ಅಧ್ಯಾರೋಪಿತೈಃ ವಿಶಿಷ್ಟಮ್ ಆತ್ಮಾನಮ್² ಅಹಮ್ ಇತಿ ಮನ್ಯತೇ ಸಃ ಅಹಜ್ಕಾರಃ ಅವಿದ್ಯಾಖ್ಯಃ ಕಷ್ಟತಮಃ ಸರ್ವದೋಷಾಣಾಂ ಮೂಲಂ ಸರ್ವಾನರ್ಥಪ್ರವೃತ್ತಿನಾಂ ಚ | ತಮ್ - ತಥಾ ಬಲಂ ಪರಾಭಿಭವನಿಮಿತ್ತಂ ಕಾಮರಾಗಾನ್ವಿತಮ್ | ದರ್ಪಮ್ | ದರ್ಪೋನಾಮ ಯಸ್ಯ ಉದ್ಭವೇ ಧರ್ಮಮತಿಕ್ರಾಮತಿ | ಸೋಽಯಮ್ ಅಂತಃಕರಣಾಶ್ರಯಃ ದೋಷವಿಶೇಷಃ | ಕಾಮಂ ಸ್ತ್ರಾದಿವಿಷಯಮ್ | ಕ್ರೋಧಮ್ ಅನಿಷ್ಟವಿಷಯಮ್ | ಏತಾನ್ ಅನ್ಯಾಂಶ್ಚ ಮಹತೋ ದೋಷಾನ್ ಸಂಶ್ರಿತಾಃ | ಕಿಂ ಚ ತೇ ಮಾಮ್ ಈಶ್ವರಮ್ ಆತ್ಮ ಪರದೇಹೇಷು ಸ್ವದೇಹೇ ಪರದೇಹೇಷು ಚ ತದ್ಬುದ್ಧಿಕರ್ಮಸಾಕ್ಷಿಭೂತಂ ಮಾಂ ಪ್ರದ್ವಿಷಂತಃ | ಮಚ್ಛಾಸನಾತಿವರ್ತಿತ್ವಂ ಪ್ರದ್ವೇಷಃ | ತಂ ಕುರ್ವಂತಃ | ಅಭ್ಯಸೂಯಕಾಃ ಸನ್ಮಾರ್ಗಸ್ಥಾನಾಂ ಗುಣೇಷು ಅಸಹಮಾನಾಃ ||೧೮||

1. ಯಜ್ಞದಲ್ಲಿ ಮಾಡಬೇಕಾದ ಉಪಕರ್ಮಗಳು ಮುಂತಾದವು ಅದರ ಅಂಗಗಳು ; ಹೀಗೆ ಮಾಡಬೇಕೆಂಬ ಕರ್ಮವು ಇತಿಕರ್ತವ್ಯತೆ.

2. 'ವಿಶಿಷ್ಟಾತ್ಮಾನಮ್' ಮೈ||

(ಭಾಷ್ಯಾರ್ಥ)

ಅಹಂಕಾರವನ್ನು : ಅಹಂಕಾರವೆಂದರೆ ನಾನು ಎಂದುಕೊಳ್ಳುವುದು. ಇರುವ ಮತ್ತು ಇಲ್ಲದ ಗುಣಗಳನ್ನು ತನ್ನಲ್ಲಿ ಆರೋಪಿಸಿಕೊಂಡು ಅವು ತನ್ನಲ್ಲಿ ಅಸಾಧಾರಣವಾಗಿರುವವೆಂದು (ಅಂಥವನು) ನಾನು ಎಂದು ತಿಳಿಯುತ್ತಾನಲ್ಲ ಅದೇ ಅವಿದ್ಯೆ ಎಂಬ ಹೆಸರಿನ ಅಹಂಕಾರವು ; (ಇದು) ಬಹಳ ಕೆಟ್ಟದ್ದು, ಎಲ್ಲಾ ದೋಷಗಳಿಗೂ ಅನರ್ಥವನ್ನುಂಟುಮಾಡುವ ಎಲ್ಲಾ ಪ್ರವೃತ್ತಿಗಳಿಗೂ ಮೂಲವು : ಅದನ್ನು ಹಾಗೂ ಬಲವನ್ನು ; ಮತ್ತೊಬ್ಬರನ್ನು ಕೆಳಕ್ಕೆ ತಳ್ಳುವದಕ್ಕೆ ಕಾರಣವಾಗುವ ಕಾಮರಾಗಗಳಿಂದೊಡಗೂಡಿದ (ಶಕ್ತಿಯನ್ನು) ದರ್ಪವನ್ನು : ದರ್ಪವೆಂದರೆ ಯಾವದು ಉಂಟಾದರೆ ಧರ್ಮವನ್ನು ಮೀರುವನೋ ಆ ಅಂತಃಕರಣವನ್ನಾಶ್ರಯಿಸಿರುವ ಒಂದಾನೊಂದು ದೋಷವು ; (ಅದನ್ನು). ಕಾಮವನ್ನು : ಹೆಂಗಸರೇ ಮುಂತಾದ ವಿಷಯದ (ಆಸೆಯನ್ನು). ಕ್ರೋಧವನ್ನು : ಬೇಡವಾದ ವಿಷಯದಲ್ಲಿ ಆಗುವ (ಸಿಟ್ಟನ್ನು). ಇವನ್ನೂ (ಇನ್ನೂ) ಬೇರೆಯ ದೊಡ್ಡದೊಡ್ಡ ದೋಷಗಳನ್ನೂ ಅವಲಂಬಿಸಿಕೊಂಡು (ಇರುತ್ತಾರೆ). ಮತ್ತು ಅವರು ಈಶ್ವರನಾದ ನನ್ನನ್ನು - ಆತ್ಮಪರದೇಹಗಳಲ್ಲಿ ತಮ್ಮ ದೇಹದಲ್ಲಿಯೂ ಮತ್ತು ಮಿಕ್ಕವರ ದೇಹಗಳಲ್ಲಿಯೂ ಅವರ ಬುದ್ಧಿಗಳಿಗೂ ಕರ್ಮಗಳಿಗೂ ಸಾಕ್ಷಿಯಾಗಿರುವ ನನ್ನನ್ನು - ಪ್ರದ್ವೇಷಿಸುತ್ತಾ ನನ್ನ ಅಪ್ಪಣೆಯನ್ನು ಮೀರುವದೇ ನನ್ನ ಪ್ರದ್ವೇಷವು. ಆ (ಪ್ರದ್ವೇಷವನ್ನು) ಮಾಡುತ್ತಾ ಅಭ್ಯಸೂಯಕರಾಗಿ, ಸನ್ಮಾರ್ಗದಲ್ಲಿರುವವರ ಗುಣಗಳಲ್ಲಿ ಸಹನೆಯಿಲ್ಲದವರಾಗಿ (ಪ್ರದ್ವೇಷವನ್ನು ಮಾಡುತ್ತಿರುವರು).

ಅಸುರರಿಗೆ ಆಗುವ ದುರ್ಗತಿ

ತಾನಹಂ ದ್ವಿಷತಃ ಕ್ರೂರಾನ್ ಸಂಸಾರೇಷು ನರಾಧಮಾನ್ |

ಕ್ಷಿಪಾಮ್ಯಜಸ್ರಮಶುಭಾನಾಸುರೀಷ್ಟೇವ ಯೋನಿಷು

||೧೯||

೧೯. (ಹೀಗೆ ನನ್ನನ್ನು) ದ್ವೇಷಮಾಡುತ್ತಿರುವ ಆ ಕ್ರೂರರಾದ ಅಶುಭರಾದ ನರಾಧಮರನ್ನು ನಾನು ಸಂಸಾರಗಳಲ್ಲಿಯೇ, ಅಸುರ ಯೋನಿಗಳಲ್ಲಿಯೇ ಅಜಸ್ರವಾಗಿ ಹಾಕುತ್ತಿರುವೆನು.

(ಭಾಷ್ಯ)

೯೪೯. ತಾನ್ ಅಹಂ ಸರ್ವಾನ್¹ ಸನ್ಮಾರ್ಗಪ್ರತಿಪಕ್ಷಭೂತಾನ್ ಸಾಧು

1. ಮ|| ಮೈ|| ಗಳಲ್ಲಿಲ್ಲ.

ದ್ವೇಷಿಣಃ ದ್ವಿಷತಶ್ಚ ಮಾಂ ಕ್ರೂರಾನ್ ಸಂಸಾರೇಷ್ಟೇವ ಅನೇಕನರಕಸಂಸರಣ-
ಮಾರ್ಗೇಷು¹ ನರಾಧಮಾನ್ ಅಧರ್ಮದೋಷವತ್ತ್ವಾತ್ ಕ್ಷಿಪಾಮಿ ಪ್ರಕ್ಷಿಪಾಮಿ
ಅಜಸ್ರಮ್ ಸಂತತಮ್ ಅಶುಭಾನ್ ಅಶುಭಕರ್ಮಕಾರಿಣಃ ಆಸುರೀಷ್ಟೇವ
ಕ್ರೂರಕರ್ಮಪ್ರಾಯಾಸು ವ್ಯಾಘ್ರಸಿಂಹಾದಿಯೋನಿಷು ಕ್ಷಿಪಾಮಿ ಇತಿ ಅನೇನ
ಸಂಬಂಧಃ ||೧೯||

(ಭಾಷ್ಯಾರ್ಥ)

ಒಳ್ಳೆಯ ದಾರಿಗೆ ಎದುರಾಳಿಗಳಾಗಿ ಸಾಧುಗಳನ್ನು ಹಗೆಮಾಡುತ್ತಿರುವ ನನ್ನನ್ನೂ
ಹಗೆಮಾಡುತ್ತಿರುವ ಆ ಕ್ರೂರರೆಲ್ಲರನ್ನೂ ಸಂಸಾರಗಳಲ್ಲಿಯೇ ಅನೇಕ ನರಕಗಳಲ್ಲಿ
ತೊಳಲುವ ಮಾರ್ಗಗಳಲ್ಲಿಯೇ, (ಆ) ನರಾಧಮರನ್ನು ಅಧರ್ಮವೆಂಬ
ದೋಷವಿರುವದರಿಂದ (ಅವರು ನರಾಧಮರು. ಅವರನ್ನು) ಹಾಕುವೆನು ಕೆಡಹುವೆನು.
ಅಜಸ್ರವಾಗಿ ಯಾವಾಗಲೂ ಅಶುಭವಾದ ಕೆಟ್ಟ ಕರ್ಮಗಳನ್ನೇ ಮಾಡುತ್ತಿರುವ
(ಅವರನ್ನು) ಆಸುರವಾದ, ಕ್ರೂರಕರ್ಮವೇ ಬಹಳವಾಗಿರುವ ಹುಲಿ, ಸಿಂಹ -
ಮುಂತಾದ ಯೋನಿಗಳಲ್ಲಿ (ಕ್ಷಿಪಾಮಿ) 'ಹಾಕುವೆನು' ಎಂಬೀ ಮಾತಿಗೆ
ಸಂಬಂಧ(ವನ್ನು ಮಾಡಿಕೊಳ್ಳಬೇಕು).

ಆಸುರೀಂ ಯೋನಿಮಾಪನ್ನಾ ಮೂಢಾ ಜನ್ಮನಿ ಜನ್ಮನಿ |

ಮಾಮಪ್ರಾಪ್ತ್ಯೈವ ಕೌಂತೇಯ ತತೋ ಯಾನ್ತಧಮಾಂ ಗತಿಮ್ ||೨೦||

೨೦. ಕೌಂತೇಯನೆ, ಜನ್ಮಜನ್ಮದಲ್ಲಿಯೂ ಆಸುರಯೋನಿಯನ್ನು
ಪಡೆದ ಮೂಢರು ನನ್ನನ್ನು ಪಡೆಯದೆಯೇ ಅದಕ್ಕಿಂತಲೂ ಅಧಮವಾದ
ಗತಿಯನ್ನೇ ಹೊಂದುವರು.

(ಭಾಷ್ಯ)

೯೨೦. ಆಸುರೀಂ ಯೋನಿಮ್ ಆಪನ್ನಾಃ ಪ್ರತಿಪನ್ನಾಃ ಮೂಢಾಃ ಅವಿವೇಕಿನಃ
ಜನ್ಮನಿ ಜನ್ಮನಿ ಪ್ರತಿಜನ್ಮ ತಮೋಬಹುಲಾಸ್ತೇವ ಯೋನಿಷು ಜಾಯಮಾನಾಃ ಅಧಃ
ಗಚ್ಛಂತಃ | ಮೂಢಾಃ ಮಾಮ್ ಈಶ್ವರಮ್ ಅಪ್ರಾಪ್ತ್ಯೈವ² ಅನಾಸಾದ್ಭ್ಯವ, ಹೇ
ಕೌಂತೇಯ, ತತಃ ತಸ್ಮಾದಪಿ ಯಾನ್ತಿ ಅಧಮಾಂ ನಿಕೃಷ್ಟತಮಾಂ ಗತಿಮ್ | ಮಾಮ್

1. ನಿ|| ಗು|| ಗಳಲ್ಲಿ 'ಅನೇಕ' ಇಲ್ಲ ; 'ಸಂಸಾರೇಷು ಅನೇಕನರಕಸುಖಸಂಸಾರ
ಮಾರ್ಗೇಷು' ಮ|| ಮೈ|| ; 'ಸಂಸಾರೇಷ್ಟೇವ ಅನೇಕನರಕಸಂಸರಣಮಾರ್ಗೇಷು' ವಾ||

2. ಇದು ಮ|| ಪಾಠದಲ್ಲಿ ಮಾತ್ರವೇ ಇದ್ದರೂ ಮೂಲಾನುಸಾರವೆಂದು ಇದನ್ನೇ
ಇಟ್ಟುಕೊಂಡಿದೆ.

ಅಪ್ರಾಪ್ತವ ಇತಿ ನ ಮತ್ಪ್ರಾಪ್ತೌ ಕಾಚಿದಪಿ¹ ಆಶಚ್ಛಾ ಅಸ್ತಿ | ಅತಃ ಮಚ್ಛಿಷ್ಟ-
ಸಾಧುಮಾರ್ಗಮ್ ಅಪ್ರಾಪ್ಯ ಇತ್ಯರ್ಥಃ ||೨೦||

(ಭಾಷ್ಯಾರ್ಥ)

ಎಲೈ ಕೌಂತೇಯನೆ, ಆಸುರಯೋನಿಯನ್ನು ಜನ್ಮಜನ್ಮದಲ್ಲಿಯೂ ಪಡೆಯು
ತ್ತಿರುವ ಹೊಂದುತ್ತಿರುವ (ಆ) ಮೂಢರು ಅವಿವೇಕಿಗಳು ತಮಸ್ಸೇ ಹೆಚ್ಚಾಗಿರುವ
ಯೋನಿಗಳಲ್ಲಿ ಹುಟ್ಟುವಾಗ ಕೆಳಕೆಳಕ್ಕೇ ಹೋಗುತ್ತಾ (ಆ) ಮೂಢರು ಈಶ್ವರನಾದ
ನನ್ನನ್ನು ಹೊಂದದೆ ಸೇರದೆಯೆ, ಅದಕ್ಕಿಂತಲೂ ಆ (ಯೋನಿಗಿಂತಲೂ) ಅಧಮವಾದ
ಅತ್ಯಂತ ಕೆಳಗಿನ ಗತಿಯನ್ನೇ ಹೋಗಿ ಸೇರುತ್ತಾರೆ, 'ನನ್ನನ್ನು ಪಡೆಯದೆಯೇ' ಎಂಬಲ್ಲಿ
ನನ್ನನ್ನು ಪಡೆಯುವರೆಂಬ ಶಂಕೆಯೇ ಯಾವದೂ ಇಲ್ಲ. ಆದ್ದರಿಂದ ನಾನು (ಜನರಿಗೆ)
ತಿಳಿಸಿಕೊಟ್ಟಿರುವ ಒಳ್ಳೆಯ ದಾರಿಯನ್ನು (ಕೂಡ)² ಪಡೆಯದೆ ಎಂದೇ (ನನ್ನನ್ನು
ಪಡೆಯದೆಯೇ ಎಂಬ ಮಾತಿಗೆ) ಅರ್ಥ.

ಆಸುರಸಂಪತ್ತನ್ನು ಬಿಟ್ಟವರಿಗೆ ಶ್ರೇಯಸ್ಸಾಗುವದು

(ಭಾಷ್ಯ)

೯೫೧. ಸರ್ವಸ್ಯಾ ಆಸುರ್ಯಾಃ ಸಂಪದಃ ಸಚ್ಛೀಪಃ ಅಯಮ್ ಉಚ್ಯತೇ |
ಯಸ್ಮಿನ್ ತ್ರಿವಿಧೇ ಸರ್ವಃ ಆಸುರಸಂಪದ್ಭೇದಃ ಅನನ್ತೋಽಪಿ ಅನ್ತರ್ಭವತಿ |
ಯತ್ಪರಿಹಾರೇಣ ಪರಿಹೃತಶ್ಚ ಭವತಿ, ಯತ್ ಮೂಲಂ ಸರ್ವಸ್ಯ ಅನರ್ಥಸ್ಯ
ತದೇತತ್ ಉಚ್ಯತೇ -

(ಭಾಷ್ಯಾರ್ಥ)

(ಈಗ) ಎಲ್ಲಾ ಆಸುರಸಂಪತ್ತಿನ ಈ ಸಂಕ್ಷೇಪವನ್ನು ಹೇಳಲಾಗುತ್ತದೆ.
ಯಾವ ಮೂರು ಬಗೆಯ (ಆಸುರಸಂಪತ್ತಿನಲ್ಲಿ) ಅನಂತವಾಗಿರುವ ಆಸುರಸಂಪತ್ತಿನ
ಎಲ್ಲಾ ಪ್ರಕಾರವೂ ಅಡಕವಾಗಿರುವದೋ, ಯಾವದನ್ನು ಬಿಟ್ಟರೆ (ಅದನ್ನು)
ಬಿಟ್ಟಂತೆಯೂ ಆಗುವದೋ, ಯಾವದು ಸರ್ವಾನರ್ಥಕ್ಕೂ ಕಾರಣವೋ ಆ ಇದನ್ನು
(ಭಗವಂತನು) ಹೇಳುತ್ತಾನೆ :-

ತ್ರಿವಿಧಂ ನರಕಸ್ಯೇದಂ ದ್ವಾರಂ ನಾಶನಮಾತ್ಮನಃ |

ಕಾಮಃ ಕ್ರೋಧಸ್ತಥಾ ಲೋಭಸ್ತಸ್ಮಾದೇತತ್ ತ್ರಯಂ ತ್ಯಜೇತ್ ||೨೧||

1. 'ಕದಾಚಿದಪಿ' ಮ||

2. ಒಳ್ಳೆಯ ದಾರಿ ಎಂದರೆ ಶಾಸ್ತ್ರೀಯಮಾರ್ಗ.

೨೦. ಕಾಮ, ಕ್ರೋಧ ಮತ್ತು ಲೋಭ - ಎಂದು ಮೂರು ಬಗೆಯಾಗಿರುವ ಇದೇ ನರಕಕ್ಕೆ ಬಾಗಿಲು, ಆತ್ಮನ ನಾಶಕ್ಕೆ (ಕಾರಣವು). ಆದ್ದರಿಂದ ಈ ಮೂರನ್ನು ಬಿಡಬೇಕು.

(ಭಾಷ್ಯ)

೯೫೨. ತ್ರಿವಿಧಂ ತ್ರಿಪ್ರಕಾರಂ ನರಕಸ್ಯ ಪ್ರಾಪ್ತೌ ಇದಂ¹ ದ್ವಾರಂ ನಾಶನಮ್ ಆತ್ಮನಃ | ಯತ್ ದ್ವಾರಂ ಪ್ರವಿಶನ್ನೇವ ನಶ್ಯತಿ ಆತ್ಮಾ² | ಕಸ್ಮೈಚಿತ್ ಪುರುಷಾರ್ಥಾಯ ಯೋಗ್ಯೋ ನ ಭವತಿ ಇತ್ಯೇತತ್³ | ಅತಃ ಉಚ್ಯತೇ ದ್ವಾರಂ ನಾಶನಮಾತ್ಮನಃ ಇತಿ | ಕಿಂ ತತ್ ? ಕಾಮಃ ಕ್ರೋಧಃ ತಥಾ ಲೋಭಃ | ತಸ್ಮಾತ್ ಏತತ್ ತ್ರಯಂ ತ್ಯಜೇತ್ | ಯತಃ ಏತತ್ ದ್ವಾರಂ ನಾಶನಮ್ ಆತ್ಮನಃ ತಸ್ಮಾತ್ ಕಾಮಾದಿತ್ರಯಮ್ ಏತತ್ ತ್ಯಜೇತ್ ||೨೦||

(ಭಾಷ್ಯಾರ್ಥ)

ಇದು ಮೂರು ಬಗೆಯಾಗಿರುವ ಮೂರು ಪ್ರಕಾರವಾಗಿರುವ ನರಕವನ್ನು ಪಡೆಯಿಸುವ ಬಾಗಿಲು, ಆತ್ಮನನ್ನು ನಾಶಪಡಿಸತಕ್ಕದ್ದು ; ಈ ಬಾಗಿಲನ್ನು ಹೊಗುತ್ತಲೇ ಆತ್ಮನು ನಾಶವಾಗುತ್ತಾನೆ, ಯಾವ ಪುರುಷಾರ್ಥಕ್ಕೂ ಯೋಗ್ಯ ನಾಗುವದಿಲ್ಲ - ಎಂದು ಅಭಿಪ್ರಾಯ. ಆದ್ದರಿಂದ (ಇದು) ಆತ್ಮನನ್ನು ನಾಶಪಡಿಸುವ ಬಾಗಿಲು ಎಂದು ಹೇಳಿರುತ್ತದೆ. ಇದು ಯಾವದು ? ಎಂದರೆ, ಕಾಮ, ಕ್ರೋಧ ಮತ್ತು ಲೋಭ. ಆದ್ದರಿಂದ ಈ ಮೂರನ್ನು ಬಿಡಬೇಕು. ಇದು ಆತ್ಮನನ್ನು ನಾಶಪಡಿಸುವ ದ್ವಾರವಾಗಿದೆಯಲ್ಲವೆ, ಆದ್ದರಿಂದ ಈ ಕಾಮಾದಿತ್ರಯವನ್ನು ಬಿಟ್ಟುಬಿಡಬೇಕು.

ಏತೈರ್ವಿಮುಕ್ತಃ ಕೌಂತೇಯ ತಮೋದ್ವಾರೈಸ್ತ್ರಿಭಿರ್ನರಃ |

ಆಚರತ್ಯಾತ್ಮನಃ ಶ್ರೇಯಸ್ತತೋ ಯಾತಿ ಪರಾಂ ಗತಿಮ್ ||೨೧||

೨೧. ಕೌಂತೇಯನೆ, ಈ ಮೂರು ತಮೋದ್ವಾರಗಳಿಂದ ಬಿಡು ಗಡೆಯನ್ನು ಹೊಂದಿದ ನರನು ತನಗೆ ಶ್ರೇಯಸ್ಸನ್ನು ಮಾಡಿಕೊಳ್ಳುತ್ತಾನೆ, ಅದರಿಂದ ಪರಮಗತಿಯನ್ನು ಹೊಂದುತ್ತಾನೆ.

(ಭಾಷ್ಯ)

೯೫೩. ತ್ಯಾಗಸ್ತುತಿರಿಯಮ್ | ಏತೈಃ ವಿಮುಕ್ತಃ ಕೌಂತೇಯ ತಮೋ

1. ಅ|| ೧|| ಗಳಲ್ಲಿ ಮಾತ್ರ ಇದೆ ; ಇರಬೇಕು.

2. 'ಆತ್ಮಾ ನಶ್ಯತಿ' ಮ||

3. ಮ|| ಮೈ|| ಗಳಲ್ಲಿಲ್ಲ.

ದ್ವಾರೈಃ ತಮಸಃ ನರಕಸ್ಯ ದುಃಖಮೋಹಾತ್ಮಕಸ್ಯ ದ್ವಾರಾಣಿ ಕಾಮಾದಯಃ |
 ತೈಃ ಏತೈಃ ತ್ರಿಭಿಃ ಮುಕ್ತಃ¹ ನರಃ ಆಚರತಿ ಅನುತಿಷ್ಠತಿ | ಕಿಮ್ ? ಆತ್ಮನಃ ಶ್ರೇಯಃ |
 ಯತ್ಪ್ರತಿಬದ್ಧಃ ಪೂರ್ವಂ ನ ಆಚಾರ್² ತದಪಗಮಾತ್ ಆಚರತಿ | ತತಃ
 ತದಾಚರಣಾತ್ ಯಾತಿ ಪರಾಂ ಗತಿಂ ಮೋಕ್ಷಮಪಿ ಇತಿ ||೨೨||

(ಭಾಷ್ಯಾರ್ಥ)

ಇದು (ಆಸುರಸಂಪತ್ತನ್ನು) ತ್ಯಾಗಮಾಡುವದನ್ನು ಹೊಗಳುವದು :
 ಕೌಂತೇಯನೆ, ಇವುಗಳಿಂದ ವಿಮುಕ್ತನಾದವನು ತಮೋದ್ವಾರಗಳಾದ - ತಮಸ್ಸಿಗೆ,
 ದುಃಖಮೋಹಾತ್ಮಕವಾದ ನರಕಕ್ಕೆ ಕಾಮಾದಿಗಳು ಬಾಗಿಲುಗಳು. ಅಂಥ ಈ
 (ಕಾಮಾದಿಗಳೆಂಬ) ಮೂರರಿಂದಲೂ ಬಿಡುಗಡೆಹೊಂದಿದ ನರನು ಆಚರಿಸುತ್ತಾನೆ,
 ಮಾಡುತ್ತಾನೆ. ಏನನ್ನು ? ತನಗೆ ಶ್ರೇಯಸ್ಸನ್ನು - ಯಾವದರ ಅಡ್ಡಿಯಿಂದ ಮೊದಲು
 ಮಾಡಿಕೊಳ್ಳಲಿಲ್ಲವೋ ಅದು (ಈಗ) ಹೋಗಿರುವದರಿಂದ - ಮಾಡಿಕೊಳ್ಳು
 ತ್ತಾನೆ. ಅದರಿಂದ, ಆ (ಸಾಧನೆಯನ್ನು) ಮಾಡುವದರಿಂದ, ಪರಮಗತಿಯನ್ನು
 ಮೋಕ್ಷವನ್ನು ಕೂಡ ಹೊಂದುತ್ತಾನೆ.

ಶಾಸ್ತ್ರವೇ ಸನ್ಮಾರ್ಗಕ್ಕೆ ಪ್ರಮಾಣವು

(ಭಾಷ್ಯ)

೯೫೪. ಸರ್ವಸ್ಯ ಏತಸ್ಯ ಆಸುರಸಂಪತ್ತರಿವರ್ಜನಸ್ಯ ಶ್ರೇಯಆಚರಣಸ್ಯ ಚ
 ಶಾಸ್ತ್ರಂ ಕಾರಣಮ್ | ಶಾಸ್ತ್ರಪ್ರಮಾಣಾತ್ ಉಭಯಂ ಶಕ್ಯಂ ಕರ್ತುಂ ನಾನ್ಯಥಾ |
 ಆತಃ -

(ಭಾಷ್ಯಾರ್ಥ)

ಆಸುರಸಂಪತ್ತನ್ನು ಬಿಟ್ಟುಬಿಡುವದು ಮತ್ತು (ತನ್ನ) ಶ್ರೇಯಸ್ಸಿಗೆ (ಬೇಕಾದ)
 ಸಾಧನವನ್ನು) ಆಚರಿಸುವದು - ಇದೆಲ್ಲಕ್ಕೂ ಶಾಸ್ತ್ರವೇ ಕಾರಣವು. ಶಾಸ್ತ್ರ
 ಪ್ರಮಾಣದಿಂದಲೇ ಈ ಎರಡನ್ನೂ ಮಾಡುವದಕ್ಕೆ ಆಗುತ್ತದೆಯೇ ಹೊರತು ಬೇರೆಯ
 ರೀತಿಯಿಂದ (ಆಗುವ)ದಿಲ್ಲ. ಅದ್ದರಿಂದ -

ಯಃ ಶಾಸ್ತ್ರವಿಧಿಮುತ್ಸೃಜ್ಯ ವರ್ತತೇ ಕಾಮಕಾರತಃ |

ನ ಸ ಸಿದ್ಧಿಮವಾಪ್ನೋತಿ ನ ಸುಖಂ ನ ಪರಾಂ ಗತಿಮ್

||೨೩||

1. 'ವಿಮುಕ್ತಃ' ಅ||

2. 'ನಾಚರತಿ' ಎಂಬ ನಿ|| ಗು|| ಪಾಠಕ್ಕಿಂತ ಮೇಲು.

೨೩. ಯಾವನು ಶಾಸ್ತ್ರವಿಧಿಯನ್ನು ಬಿಟ್ಟು ಕಾಮಕಾರದಿಂದ ನಡೆಯುವನೋ ಅವನು ಸಿದ್ಧಿಯನ್ನು (ಹೊಂದುವ)ದಿಲ್ಲ, ಸುಖವನ್ನೂ (ಹೊಂದುವ)ದಿಲ್ಲ, ಪರಗತಿಯನ್ನೂ (ಹೊಂದುವ)ದಿಲ್ಲ.

(ಭಾಷ್ಯ)

೯೫೫. ಯಃ ಶಾಸ್ತ್ರವಿಧಿಮ್ | ಶಾಸ್ತ್ರಂ ವೇದಃ ತಸ್ಯ ವಿಧಿಂ¹ ಕರ್ತವ್ಯಾ ಕರ್ತವ್ಯಜ್ಞಾನಕಾರಣಂ ವಿಧಿಪ್ರತಿಷೇಧಾಖ್ಯಮ್ ಉತ್ಪುಜ್ಯ ತ್ಯಕ್ತ್ವಾ ವರ್ತತೇ ಕಾಮಕಾರತಃ ಕಾಮಪ್ರಯುಕ್ತಃ ಸ೯, ನ ಸ ಸಿದ್ಧಿಂ ಪುರುಷಾರ್ಥಯೋಗ್ಯತಾಮ್ ಅವಾಪ್ನೋತಿ | ನಾಪಿ ಅಸ್ಮಿನ್ ಲೋಕೇ ಸುಖಮ್ | ನಾಪಿ ಪರಾಂ ಪ್ರಕೃಷ್ಟಾಂ ಗತಿಮ್, ಸ್ವರ್ಗಂ ಮೋಕ್ಷಂ ವಾ ||೨೩||

(ಭಾಷಾರ್ಥ)

ಯಾವನು ಶಾಸ್ತ್ರವಿಧಿಯನ್ನು - ಶಾಸ್ತ್ರವೆಂದರೆ ವೇದವು ; ಅದರ ವಿಧಿಯನ್ನು, ಮಾಡತಕ್ಕದ್ದರ (ಮತ್ತು) ಬಿಡತಕ್ಕದ್ದರ ತಿಳಿವಳಿಕೆಗೆ ಕಾರಣವಾಗಿರುವ ವಿಧಿ ನಿಷೇಧ (ವಚನ)ಗಳೆಂಬ² (ಶಾಸ್ತ್ರವಿಧಿಯನ್ನು), ಬಿಟ್ಟು ತ್ಯಜಿಸಿ ಕಾಮಕಾರದಿಂದ, ಕಾಮದ ಪ್ರೇರಣೆಗೆ ಒಳಗಾಗಿ, ನಡೆಯುವನೋ, ಅವನು ಸಿದ್ಧಿಯನ್ನು ಪುರುಷಾರ್ಥಕ್ಕೆ(ತಕ್ಕ) ಯೋಗ್ಯತೆಯನ್ನು ಹೊಂದುವದಿಲ್ಲ. ಈ ಲೋಕದಲ್ಲಿ ಸುಖವನ್ನೂ ಹೊಂದುವದಿಲ್ಲ. ಪರವಾದ ಉತ್ಪುಷ್ಟವಾದ ಗತಿಯನ್ನು, ಸ್ವರ್ಗವನ್ನು ಅಥವಾ ಮೋಕ್ಷವನ್ನು ಕೂಡ (ಹೊಂದುವ)ದಿಲ್ಲ.

ತಸ್ಮಾಚ್ಛಾಸ್ತ್ರಂ ಪ್ರಮಾಣಂ ತೇ ಕಾರ್ಯಕಾರ್ಯವ್ಯವಸ್ಥಿತೌ |

ಜ್ಞಾತ್ವಾ ಶಾಸ್ತ್ರವಿಧಾನೋಕ್ತಂ ಕರ್ಮ ಕರ್ತುಮಿಹಾರ್ಹಸಿ ||೨೪||

೨೪. ಆದ್ದರಿಂದ ಕಾರ್ಯ, ಅಕಾರ್ಯ - ಇವುಗಳ ವ್ಯವಸ್ಥೆಯಲ್ಲಿ ಶಾಸ್ತ್ರವೇ ನಿನಗೆ ಪ್ರಮಾಣವು. ನೀನು ಶಾಸ್ತ್ರವಿಧಾನದಲ್ಲಿ ಹೇಳಿರುವದನ್ನು ಅರಿತುಕೊಂಡು ಇಲ್ಲಿ ಕರ್ಮವನ್ನು ಮಾಡಬೇಕು.

(ಭಾಷ್ಯ)

೯೫೬. ತಸ್ಮಾತ್ ಶಾಸ್ತ್ರಂ ಪ್ರಮಾಣಂ ಜ್ಞಾನಸಾಧನಂ ತೇ ತವ ಕಾರ್ಯ

-
1. ಅ|| ೧|| ಗಳಲ್ಲಿ 'ಶಾಸ್ತ್ರವಿಧಿಂ ಕರ್ತವ್ಯಾಕರ್ತವ್ಯಜ್ಞಾನಕಾರಣಂ' ಎಂದಿಷ್ಟೇ ಇದೆ.
 2. ಹಿತಕ್ಕೆ ಸಾಧನಗಳನ್ನು ತಿಳಿಸುವದರಿಂದ ಶಾಸ್ತ್ರವೆಂದರೆ ವೇದವೇ ; ಇಲ್ಲಿ ವಿಧಿಯೆಂಬ ಮಾತಿನಿಂದ ನಿಷೇಧವನ್ನೂ ಉಪಲಕ್ಷಣವಾಗಿ ಹೇಳಿರುತ್ತದೆ.

ಕಾರ್ಯವ್ಯವಸ್ಥಿತೌ ಕರ್ತವ್ಯಾಕರ್ತವ್ಯವ್ಯವಸ್ಥಾಯಾಮ್ | ಅತಃ ಜ್ಞಾತ್ವಾ ಬುದ್ಧ್ವಾ
ಶಾಸ್ತ್ರವಿಧಾನೋಕ್ತಮ್ - ವಿಧಿಃ ವಿಧಾನಮ್ ; ಶಾಸ್ತ್ರಮೇವ ವಿಧಾನಂ¹ ಶಾಸ್ತ್ರ-
ವಿಧಾನಂ 'ಕುರ್ಯಾತ್ ನ ಕುರ್ಯಾತ್'² ಇತ್ಯೇವಂ ಲಕ್ಷಣಮ್ ; ತೇನ ಉಕ್ತಂ
ಸ್ವಕರ್ಮ ಯತ್ ತತ್ ಕರ್ತುಮಿಹಾರ್ಹಸಿ³ | ಇಹ ಇತಿ ಕರ್ಮಾಧಿಕಾರಭೂಮಿ
ಪ್ರದರ್ಶನಾರ್ಥಮ್ ಇತಿ ||೨೪||

(ಭಾಷ್ಯಾರ್ಥ)

ಆದ್ದರಿಂದ ನಿನಗೆ ಕಾರ್ಯಾಕಾರ್ಯವ್ಯವಸ್ಥಿತಿಯಲ್ಲಿ ಎಂದರೆ ಮಾಡ
ತಕ್ಕದ್ದು, ಮಾಡತಕ್ಕದ್ದಲ್ಲ - (ಎಂಬುದನ್ನು) ಗೊತ್ತುಪಡಿಸಿಕೊಳ್ಳುವದಕ್ಕೆ ಶಾಸ್ತ್ರವು
ಪ್ರಮಾಣವು, ಜ್ಞಾನಸಾಧನವು. ಆದ್ದರಿಂದ ಶಾಸ್ತ್ರವಿಧಾನೋಕ್ತವಾದದ್ದನ್ನು
ಅರಿತುಕೊಂಡು ಮನವರಿಕೆಮಾಡಿಕೊಂಡು - ವಿಧಾನವೆಂದರೆ ವಿಧಿಯು ; ಶಾಸ್ತ್ರವೆಂಬ
ವಿಧಾನವು, ಶಾಸ್ತ್ರವಿಧಾನವು, (ಇದನ್ನು) ಮಾಡಬೇಕು, ಇದನ್ನು ಮಾಡಬಾರದು
ಎಂಬ ರೂಪದ (ಶಾಸ್ತ್ರವು). ಅದು ಹೇಳಿರುವ ಸ್ವಕರ್ಮವು ಯಾವದೋ ಅದನ್ನು -
(ನೀನು) ಮಾಡಬೇಕು. 'ಇಲ್ಲಿ' ಎಂದು ತಿಳಿಸಿರುವದು ಕರ್ಮಾಧಿಕಾರದ ಅಂತಸ್ತನ್ನು
ತಿಳಿಸುವದಕ್ಕೆ.⁴ ಹೀಗೆ (ಅಧ್ಯಾಯವು ಮುಗಿಯಿತು).

ಇತಿ ಶ್ರೀಮದ್ಭಗವದ್ಗೀತಾಭಾಷ್ಯೇ ದೈವಾಸುರಸಂಪದ್ವಿಭಾಗಯೋಗೋ ನಾಮ
ಷೋಡಶೋಽಧ್ಯಾಯಃ

1. ಮ|| ಮೈ|| ಪಾಠ ; ಶಾಸ್ತ್ರೇಣ ವಿಧಾನಮ್' ಎಂಬ ಅ|| ನಿ|| ಗು|| ದಲ್ಲಿ 'ಉಕ್ತಮ್'
ಎಂಬ ಮಾತು ಹೆಚ್ಚಾಗುತ್ತದೆ.

2. 'ಕುರ್ಯಾತ್' ಇದಂ ನ ಕುರ್ಯಾತ್' ಮ||

3. 'ಕರ್ತುಮಿಹಾರ್ಹಸಿ' ಎಂದು ಅ|| ದಲ್ಲಿ ಮಾತ್ರ ಇದೆ. ಮಿಕ್ಕ ಪಾಠಗಳಲ್ಲಿ 'ಇಹ'
ಬಿಟ್ಟು ಹೋಗಿದೆ.

4. ನೀನು ಕರ್ಮಯೋಗಕ್ಕೆ ಅರ್ಹನಾದ್ದರಿಂದ ಶಾಸ್ತ್ರೋಕ್ತಕರ್ಮವನ್ನೇ ಮಾಡಬೇಕು
ಎಂದು ತಿಳಿಸುವದಕ್ಕೆ.

ಹದಿನಾರನೆಯ ಅಧ್ಯಾಯದ ಸಾರ

೧-೪. ಜ್ಞಾನದಿಂದ ಮುಕ್ತನಾಗಿ ಕೃತಕೃತ್ಯನಾಗುವವನಿಗೆ ಇರಬೇಕಾದ ದೈವಸಂಪತ್ತನ್ನು ತಿಳಿಸುವದಕ್ಕೆಂದು ಭಗವಂತನಿಂತೆಂದನು : ಅಂಜಿಕೆಯಿಲ್ಲದಿರುವದು, ಅಂತಃಕರಣ ಶುದ್ಧಿ, ಜ್ಞಾನಯೋಗಗಳಲ್ಲಿ ನೆಲೆನಿಂತಿರುವದು, ದಾನ, ದಮ, ಯಜ್ಞ, ವೇದಾಧ್ಯಯನ, ತಪಸ್ಸು, ಋಜುತೆ, ಅಹಿಂಸೆ, ಸತ್ಯ, ಅಕ್ರೋಧ, ಸಂನ್ಯಾಸ, ಶಮ, ಚಾಡಿಯನ್ನು ಹೇಳುವ ಸ್ವಭಾವವಿಲ್ಲದಿರುವಿಕೆ, ಭೂತಗಳಲ್ಲಿ ದಯೆ, ಚಂಚಲತೆ ಇಲ್ಲದಿರುವದು, ಮೃದುತ್ವ, ಲಜ್ಜೆ, ಚಾಪಲವಿಲ್ಲದಿರುವಿಕೆ, ಪ್ರಗಲ್ಬನಾಗಿರುವದು, ಕ್ಷಮೆ, ಧೈರ್ಯ, ಶುಚಿತ್ವ, ಆದ್ರೋಹ, ಅಭಿಮಾನವಿಲ್ಲದಿರುವದು - ಇವೆಲ್ಲವೂ ದೈವಸಂಪತ್ತಿಗಾಗಿ ಹುಟ್ಟಿದವನಿಗೆ ಉಂಟಾಗುತ್ತವೆ. ದಂಭ, ದರ್ಪ, ಅತ್ಯಭಿಮಾನ, ಕ್ರೋಧ, ಕಟುವಾದ ಮಾತು, ಅಜ್ಞಾನ - ಇವು ಆಸುರ ಸಂಪತ್ತಿಗಾಗಿ ಹುಟ್ಟಿದವನಿಗೆ ಉಂಟಾಗಿರುತ್ತದೆ.

೫. ಈ ಎರಡರಲ್ಲಿಯೂ ದೈವಸಂಪತ್ತಿನಿಂದ ಮೋಕ್ಷವುಂಟಾಗುತ್ತದೆ. ಆಸುರ ಸಂಪತ್ತಿನಿಂದ ಬಂಧವುಂಟಾಗುತ್ತದೆ. ನಿನಗೆ ದೈವಸಂಪತ್ತಿರುವದರಿಂದ ನೀನು ಚಿಂತಿಸ ಬೇಕಾದ್ದಿಲ್ಲ.

೬-೧೮. ಈ ಲೋಕದಲ್ಲಿ ಸೃಷ್ಟವಾಗಿರುವ ಪ್ರಾಣಿಗಳಿಗೆಲ್ಲ ಈ ಎರಡರಲ್ಲೂ ಒಂದು ಸಂಪತ್ತು ಇರುತ್ತದೆ. ಆಸುರಸಂಪತ್ತನ್ನು ಬಿಟ್ಟರೆ ಮಾತ್ರ ಅಧ್ಯಾತ್ಮಸಾಧನವು ಅಳವಡು ತ್ತವೆಯಾದ್ದರಿಂದ ಆ ಸಂಪತ್ತನ್ನು ವಿವರಿಸಿ ಹೇಳುವೆನು, ಕೇಳು. ಆಸುರಸಂಪತ್ತಿನವರಿಗೆ ಯಾವದನ್ನು ಮಾಡಬೇಕು, ಯಾವದನ್ನು ಬಿಡಬೇಕು - ಎಂಬುದು ತಿಳಿದಿರುವದಿಲ್ಲ. ಅವರಲ್ಲಿ ಶುಚಿತ್ವವಿರುವದಿಲ್ಲ, ಆಚಾರವಿರುವದಿಲ್ಲ, ಸತ್ಯವಿರುವದಿಲ್ಲ. ಈ ಜಗತ್ತಿನಲ್ಲಿರುವವರೆಲ್ಲ ಅಸತ್ಯವಂತರೆಂದು ಅವರು ಭಾವಿಸುವರು ; ಪ್ರಜೆಗಳು ಕಾಮಹೇತುವಿನಿಂದ ಹುಟ್ಟುವರೇ ಹೊರತು ಧರ್ಮಾಧರ್ಮವೆಂಬ ನಿಮಿತ್ತವಾಗಲಿ ಅದಕ್ಕೆ ಅನುಗುಣವಾಗಿ ಫಲವನ್ನು ಕೊಡುವ ಈಶ್ವರನಾಗಲಿ ಇಲ್ಲ - ಎಂದೇ ಅವರ ಭಾವನೆ. ಈ ದೃಷ್ಟಿಯನ್ನವಲಂಬಿಸಿ ಅವರು ಅಧ್ಯಾತ್ಮಸಾಧನವನ್ನೆಲ್ಲ ತ್ಯಜಿಸಿ ಪರಿಚ್ಛಿನ್ನಬುದ್ಧಿಯುಳ್ಳವರಾಗಿ ಲೋಕಕ್ಷಯಕಾರಕವಾದ ಉಗ್ರಕರ್ಮಗಳಲ್ಲಿಯೇ ನಿರತರಾಗಿರುತ್ತಾರೆ. ಅವರ ಕಾಮವು ಎಂದಿಗೂ ಪೂರೈಸುವ ಹಾಗಿರುವದಿಲ್ಲ. ಅವರು ದಂಭ, ಮದ, ಅಭಿಮಾನ - ಇವುಗಳಿಂದ ಕೂಡಿ ಕೆಟ್ಟ ಸಂಕಲ್ಪದಿಂದ ಪಾಪಮಾರ್ಗದಲ್ಲಿಯೇ ಗೊತ್ತಾಗಿ ನಡೆಯುತ್ತಿರುವರು. ಅವರ ಯೋಚನೆಯು ಅಷ್ಟಿಷ್ಟಲ್ಲ ; ಅದು ಸಾಯುವವರೆಗೂ ಮುಗಿಯದೆ ಇರುತ್ತದೆ. ಕಾಮವೇ ಅವರಿಗೆ ಮುಖ್ಯಪುರುಷಾರ್ಥ. ನೂರಾರು ಆಶೆಗಳ ಹಗ್ಗಗಳ ಬಿಗಿತಕ್ಕೆ ಸಿಕ್ಕಿ ಕಾಮಕ್ರೋಧಗಳಲ್ಲಿಯೇ ನಿಂತು ಅನ್ಯಾಯದಿಂದಲೇ ಧನಸಂಪಾದನೆಯನ್ನು ಮಾಡಿಕೊಂಡು ಭೋಗಿಸುವದಕ್ಕೆ ಹವಣಿಸುತ್ತಿರುತ್ತಾರೆ. ಈ ಧನವು ಸಿಕ್ಕಿತು, ಇದು ಸಿಕ್ಕಬೇಕು ; ಈ ನನ್ನ ಕಲ್ಪನೆಯನ್ನು ಈಡೇರಿಸಿಕೊಳ್ಳುವೆನು ; ಇವರನ್ನು ಗೆದ್ದೆನು,

ಉಳಿದವರನ್ನು ಗೆಲ್ಲಬೇಕು ; ಈ ಹಗೆಯನ್ನು ಕೊಂದೆನು, ಉಳಿದವರನ್ನು ಕೊಲ್ಲುವೆನು ; ನಾನು ಎಲ್ಲರನ್ನೂ ಆಳುತ್ತೇನೆ, ನಾನು ಎಲ್ಲಾ ಭೋಗಗಳನ್ನೂ ಅನುಭವಿಸುತ್ತಿದ್ದೇನೆ ; ನಾನು ಸಿದ್ಧನು, ಬಲವಂತನು, ಸುಖಿಯು, ಧನಾಧ್ಯನು, ಸತ್ಕುಲಪ್ರಸೂತನು, ನನಗೆ ಸಮಾನರಾದವರು ಯಾರಿದಾರೆ ? ಯಾಗಮಾಡುವೆನು, ದಾನಮಾಡುವೆನು, ಸುಖಪಡುವೆನು - ಎಂದು ಅಜ್ಞಾನ ದಿಂದ ಅವರು ಎಲ್ಲಾ ಬಗೆಯಿಂದಲೂ ತಮ್ಮನ್ನು ತಾವೇ ಮೆಚ್ಚಿಕೊಳ್ಳುತ್ತಾ ಬಗೆಬಗೆಯ ಚಿತ್ತವೃತ್ತಿಗಳಿಂದ ಕೂಡಿ ಭೋಗಗಳಲ್ಲಿಯೇ ಪ್ರಸಕ್ತರಾಗಿ ದುರ್ಗತಿಯನ್ನು ಪಡೆಯುತ್ತಾರೆ. ಅವರು ಧನಮಾನಮದಗಳಿಂದೊಡಗೂಡಿ ಮಾಡುತ್ತಿರುವ ಕರ್ಮಗಳು ತೋರುಗಾಣಿಕೆಯ ಕರ್ಮಗಳು. ಅವರಿಗೆ ಅಹಂಕಾರ, ಬಲ, ದರ್ಪ, ಕಾಮ, ಕ್ರೋಧ - ಇವೇ ಆಶ್ರಯವು. ನನ್ನನ್ನು ಹಗೆಮಾಡುವದೇ ಅವರ ಸ್ವಭಾವವಾದ್ದರಿಂದ ತಮಗೂ ಮತ್ತೊಬ್ಬರಿಗೂ ಅಹಿತವನ್ನೇ ಮಾಡುತ್ತಿರುವರು.

೧೯-೨೦. ಹೀಗೆ ನನ್ನನ್ನು ದ್ವೇಷಿಸುತ್ತಿರುವ ಆ ಕ್ರೂರರನ್ನು ಅವರಿಗೆ ತಕ್ಕ ಆಸುರ ಜನ್ಮಗಳಲ್ಲಿಯೇ ಮತ್ತೆಮತ್ತೆ ಹಾಕುತ್ತಿರುವೆನು. ಅವರಿಗೆ ಪರಮಾತ್ಮಪ್ರಾಪ್ತಿಯೆಂಬುದಿಲ್ಲವೇ ಇಲ್ಲ. ಬರುಬರುತ್ತಾ ಹೆಚ್ಚುಹೆಚ್ಚು ಕೆಟ್ಟ ಜನ್ಮಗಳಲ್ಲಿ ಹುಟ್ಟಿ ಕೊನೆಗೆ ಅವರು ಅತ್ಯಂತವಾಗಿ ಅಧಮಗತಿಯನ್ನು ಪಡೆಯುತ್ತಾರೆ.

೨೧-೨೨. ಕಾಮ, ಕ್ರೋಧ, ಲೋಭ - ಈ ಮೂರು ನರಕಕ್ಕೆ ಕಾರಣವಾಗಿರುವ ಆಸುರಸಂಪತ್ತಿನ ಸಂಗ್ರಹವು. ಆದ್ದರಿಂದ ವಿವೇಕಿಯಾದವನು ಈ ಮೂರನ್ನು ಬಿಟ್ಟು ತನ್ನ ಮುಕ್ತಿಗೆ ಕಾರಣವಾದ ಸಾಧನಗಳನ್ನು ಮಾಡಿಕೊಳ್ಳಬೇಕು.

೨೩-೨೪. ಶಾಸ್ತ್ರದಲ್ಲಿ ಯಾವದನ್ನು ಮಾಡಬೇಕು, ಯಾವದನ್ನು ಬಿಡಬೇಕು ? - ಎಂಬುದನ್ನು ತಿಳಿಸಿರುತ್ತದೆ. ಆದ್ದರಿಂದ ಅದನ್ನು ತಿಳಿದುಕೊಂಡು ಕರ್ಮವನ್ನು ಮಾಡಬೇಕು. ಯಾರು ಶಾಸ್ತ್ರವಿಧಿಯನ್ನೇ ಕೈಬಿಟ್ಟು ಮನಸ್ಸಿಗೆ ತೋಚಿದಂತೆ ನಡೆಯುವರೋ ಅವರಿಗೆ ಇಲ್ಲಿಯೂ ಸುಖವಿಲ್ಲ, ಪರದಲ್ಲಿಯೂ ಗತಿಯಿಲ್ಲ. ಆದ್ದರಿಂದ ನೀನು ಶಾಸ್ತ್ರವಿಧಾನದಂತೆಯೇ ಕರ್ಮಗಳನ್ನೂ ಮಾಡುವದು ಒಳ್ಳೆಯದು.

ಹದಿನೇಳನೆಯ ಅಧ್ಯಾಯ

(ಶ್ರದ್ಧಾತ್ರಯವಿಭಾಗಯೋಗ)

ಅರ್ಜುನನ ಪ್ರಶ್ನೆ

(ಭಾಷ್ಯ)

೯೫೨. “ತಸ್ಮಾಚ್ಚಾಸ್ತ್ರಂ ಪ್ರಮಾಣಂ ತೇ” (೧೬-೨೪) ಇತಿ ಭಗವದ್ವಾಕ್ಯಾತ್ ಲಬ್ಧಪ್ರಶ್ನಬೀಜಃ ಅರ್ಜುನ ಉವಾಚ -

(ಭಾಷ್ಯಾರ್ಥ)

“ಆದ್ದರಿಂದ ಶಾಸ್ತ್ರವೇ ನಿನಗೆ ಪ್ರಮಾಣವು” (೧೬-೨೪) ಎಂದು ಭಗವಂತನು ಹೇಳಿದ್ದರಿಂದ ಪ್ರಶ್ನೆ(ಮಾಡಲು) ಅವಕಾಶವು ಸಿಕ್ಕಿದ್ದರಿಂದ ಅರ್ಜುನನು ಇಂತೆಂದನು :-

ಅರ್ಜುನ ಉವಾಚ -

ಯೇ ಶಾಸ್ತ್ರವಿಧಿಮುತ್ಸೃಜ್ಯ ಯಜಂತೇ ಶ್ರದ್ಧಯಾನ್ವಿತಾಃ |

ತೇಷಾಂ ನಿಷ್ಠಾ ತು ಕಾ ಕೃಷ್ಣ ಸತ್ತ್ವಮಾಹೋ ರಜಸ್ತಮಃ ||೧||

೧. ಅರ್ಜುನನಿಂತೆಂದನು :- ಕೃಷ್ಣನೆ, ಯಾರು ಶಾಸ್ತ್ರವಿಧಿಯನ್ನು ಬಿಟ್ಟು ಶ್ರದ್ಧೆಯಿಂದ ಕೂಡಿ ಪೂಜಿಸುವರೋ ಅವರ ನಿಷ್ಠೆ ಎಂಥದ್ದು ? ಸತ್ತ್ವವೋ, ರಜವೋ, ಇಲ್ಲ, ತಮವೋ ?

(ಭಾಷ್ಯ)

೯೫೩. ಯೇ ಕೇಚಿತ್ ಅವಿಶೇಷಿತಾಃ ಶಾಸ್ತ್ರವಿಧಿಂ ಶಾಸ್ತ್ರವಿಧಾನಂ ಶ್ರುತಿ ಸ್ಮೃತಿಶಾಸ್ತ್ರಚೋದನಾಮ್ ಉತ್ಸೃಜ್ಯ ಪರಿತ್ಯಜ್ಯ ಯಜಂತೇ ದೇವಾದೀನ್ ಪೂಜಯಂತಿ ಶ್ರದ್ಧಯಾ ಅನ್ವಿತಾಃ ಶ್ರದ್ಧಯಾ ಆಸ್ತಿಕ್ಯಬುದ್ಧ್ಯಾ ಅನ್ವಿತಾಃ ಸಂಯುಕ್ತಾಃ ಸಂತಃ | ಶ್ರುತಿಲಕ್ಷಣಂ ಸ್ಮೃತಿಲಕ್ಷಣಂ ವಾ ಕಂಚಿತ್ ಶಾಸ್ತ್ರವಿಧಿಮ್ ಅಪಶ್ಯಂತಃ ವೃದ್ಧ ವ್ಯವಹಾರದರ್ಶನಾದೇವ¹ ಶ್ರದ್ಧಧಾನತಯಾ ಯೇ ದೇವಾದೀನ್ ಪೂಜಯಂತಿ ತೇ ಇಹ ‘ಯೇ ಶಾಸ್ತ್ರವಿಧಿಮ್ ಉತ್ಸೃಜ್ಯ ಯಜಂತೇ ಶ್ರದ್ಧಯಾನ್ವಿತಾಃ’ ಇತ್ಯೇವಂ ಗೃಹ್ಯಂತೇ |

1. ‘ವೃದ್ಧವ್ಯವಹಾರದರ್ಶನಾತ್’ ಎಂದು ಮ|| ಮೈಗಳಲ್ಲಿ ಹೆಚ್ಚಾಗಿರುವುದು ಮುಂದೆ ‘ಶ್ರದ್ಧಧಾನತಯಾ’ ಎಂಬ ಮಾತಿನ ಹಿಂದುಗಡೆಯಲ್ಲಿರುವುದೇ ಸರಿ.

ಯೇ ಪುನಃ ಕಂಚಿತ್ ಶಾಸ್ತ್ರವಿಧಿಮ್ ಉಪಲಭಮಾನಾ ಏವ ತಮ್ ಉತ್ಸುಜ್ಯ
 ಅಯಥಾವಿಧಿ ದೇವಾದೀನ್ ಪೂಜಯನ್ತಿ ತೇ ಇಹ 'ಯೇ ಶಾಸ್ತ್ರವಿಧಿಮುತ್ಸುಜ್ಯ
 ಯಜಂತೇ' ಇತಿ ನ ಪರಿಗೃಹ್ಯಂತೇ | ಕಸ್ಮಾತ್ ? ಶ್ರದ್ಧಯಾನ್ವಿತತ್ವವಿಶೇಷಣಾತ್ |
 ದೇವಾದಿಪೂಜಾವಿಧಿಪರಂ¹ ಕಿಂಚಿತ್ ಶಾಸ್ತ್ರಂ ಪಶ್ಯಂತ ಏವ ತತ್ ಉತ್ಸುಜ್ಯ
 ಅಶ್ರದ್ಧಧಾನತಯಾ ತದ್ವಿಹೀನಾಯಾಂ² ದೇವಾದಿಪೂಜಾಯಾಂ ಶ್ರದ್ಧಯಾ ಅನ್ವಿತಾಃ
 ಪ್ರವರ್ತಂತೇ ಇತಿ ನ ಶಕ್ಯಂ ಕಲ್ಪಯಿತುಂ ಯಸ್ಮಾತ್, ತಸ್ಮಾತ್ ಪೂರ್ವೋಕ್ತಾ ಏವ
 'ಯೇ ಶಾಸ್ತ್ರವಿಧಿಮುತ್ಸುಜ್ಯ ಯಜಂತೇ ಶ್ರದ್ಧಯಾನ್ವಿತಾಃ' ಇತ್ಯತ್ರ ಗೃಹ್ಯಂತೇ |
 ತೇಷಾಮ್ ಏವಂಭೂತಾನಾಂ ನಿಷ್ಠಾ ತು ಕಾ³ ಕೃಷ್ಣ ? ಸತ್ತ್ವಮ್ ಆಹೋ ರಜಃ,
 ತಮಃ | ಕಿಂ ಸತ್ತ್ವಂ ನಿಷ್ಠಾ ಅವಸ್ಥಾನಮ್, ಆಹೋಸ್ವಿತ್ ರಜಃ ಅಥವಾ ತಮಃ ಇತಿ ?
 ಏತತ್ ಉಕ್ತಂ ಭವತಿ - ಯಾ ತೇಷಾಂ ದೇವಾದಿವಿಷಯಾ ಪೂಜಾ ಸಾ ಕಿಂ ಸಾತ್ತ್ವಿಕೇ
 ಆಹೋಸ್ವಿತ್ ರಾಜಸೀ, ಉತ ತಾಮಸೀ ? ಇತಿ ||೧||

(ಭಾಷ್ಯಾರ್ಥ)

ಯಾರೇ ಆಗಲಿ, (ಇಂಥವರೆಂಬ) ವಿಶೇಷವಿಲ್ಲ, ಶಾಸ್ತ್ರವಿಧಿಯನ್ನು ಶಾಸ್ತ್ರ
 ವಿಧಾನವನ್ನು ಶ್ರುತಿಸ್ತುತಿಗಳೆಂಬ ಶಾಸ್ತ್ರದ ಚೋದನೆಯನ್ನು⁴ ಬಿಟ್ಟು ಪರಿತ್ಯಜಿಸಿ
 ಶ್ರದ್ಧೆಯಿಂದ ಅನ್ವಿತರಾಗಿ ಆಸ್ತಿಕೃಬುದ್ಧಿಯಿಂದ ಅನ್ವಿತರಾಗಿ, ಕೂಡಿದವರಾಗಿ
 ಯಜನಮಾಡುತ್ತಾರೋ ದೇವತೆಗಳೇ ಮುಂತಾದವರನ್ನು ಪೂಜಿಸುತ್ತಾರೋ
 (ಎಂದರ್ಥ).

ಶ್ರುತಿರೂಪವಾದ ಅಥವಾ ಸ್ತುತಿರೂಪವಾದ ಯಾವ ಶಾಸ್ತ್ರವಿಧಿಯನ್ನೂ ಕಾಣದೆ
 ಹಿರಿಯರು ಮಾಡುವದನ್ನು ನೋಡುವದರಿಂದಲೇ ಶ್ರದ್ಧೆಯಿಂದ ಕೂಡಿ
 ದವರಾಗಿ ಯಾರು ದೇವಾದಿಗಳನ್ನು ಪೂಜಿಸುತ್ತಾರೋ ಅವರನ್ನೇ ಇಲ್ಲಿ 'ಯಾರು
 ಶಾಸ್ತ್ರವಿಧಿಯನ್ನು ಬಿಟ್ಟು ಶ್ರದ್ಧೆಯಿಂದ ಅನ್ವಿತರಾಗಿ ಪೂಜಿಸುವರೋ' ಎಂದೀ
 ಪರಿಯಲ್ಲಿ ಹಿಡಿದು (ಹೇಳಿ)ರುತ್ತದೆ. ಆದರೆ ಯಾರು ಯಾವದಾದರೊಂದು

1. 'ಪೂಜಾ ವಿಧಿಪರಾಃ' ಮ||
2. ಮ|| ಮೈ|| ಗಳಲ್ಲಿ ಮಾತ್ರ ಇದೆ ; ಇದೇ 'ತದ್ವಿಹಿತಾಯಾಂ' ಎಂಬ ಪಾಠಕ್ಕಿಂತ
 ಉತ್ತಮವೆಂದು ತೋರುತ್ತದೆ.
3. "ನಿಷ್ಠಾ ತು ಅವಸ್ಥಾ ಅವಸ್ಥಾನಂ ಕಾ" ಮ||, "ನಿಷ್ಠಾ ತು ಅವಸ್ಥಾನಮ್" ಮೈ||
4. ಚೋದನೆಯೆಂದರೆ ವಿಧಿಪ್ರತಿಷೇಧರೂಪವಾದ ವಾಕ್ಯ. ಹಿಂದಿನ ಅಧ್ಯಾಯದಲ್ಲಿ
 ಶ್ರುತಿಯೇ ಶಾಸ್ತ್ರವೆಂದು ಹೇಳಿದೆಯಾದರೂ ಶ್ರುತಿಗೆ ವಿರುದ್ಧವಲ್ಲದ, ಕರ್ಮವಿಧಿಯ
 ಶ್ರುತಿಯಿಲ್ಲದಿರುವಾಗ ವಿಧಿಸುವ, ಸ್ತುತಿಯೂ ಶಾಸ್ತ್ರವೇ ಎಂದು ಭಾವ.

ಶಾಸ್ತ್ರವಿಧಿಯನ್ನು ಕಂಡರೂ ಅದನ್ನು ಬಿಟ್ಟು (ಅಶ್ರದ್ಧೆಯಿಂದ) ವಿಧಿಗೆ ವಿರುದ್ಧವಾಗಿ ದೇವತೆಗಳೇ ಮುಂತಾದವರನ್ನು ಪೂಜಿಸುತ್ತಾರೋ ಅವರನ್ನು ಇಲ್ಲಿ 'ಯಾರು ಶಾಸ್ತ್ರವಿಧಿಯನ್ನು ಬಿಟ್ಟು ಪೂಜಿಸುವರೋ' ಎಂದು ಹಿಡಿದು(ಹೇಳಿ)ಲ್ಲ. ಏಕೆಂದರೆ 'ಶ್ರದ್ಧೆಯಿಂದ ಕೂಡಿದವರಾಗಿ' ಎಂಬ ವಿಶೇಷಣವನ್ನು (ಕೊಟ್ಟಿರುವ)ದರಿಂದ. ದೇವತೆಗಳೇ ಮೊದಲಾದವರ ಪೂಜೆಯನ್ನು ವಿಧಿಸುವದರಲ್ಲಿ ತಾತ್ಪರ್ಯವುಳ್ಳ ಯಾವದಾದರೊಂದು ಶಾಸ್ತ್ರವನ್ನು ಕಂಡರೂ ಅದನ್ನು ಬಿಟ್ಟು ಅಶ್ರದ್ಧೆಯುಳ್ಳವರಾಗಿ ಆ (ವಿಧಿ)ಯಿಲ್ಲದ ದೇವಾದಿಪೂಜೆಯಲ್ಲಿ ಶ್ರದ್ಧೆಯಿಂದ ಅನ್ವಿತರಾಗಿ, ತೊಡಗುತ್ತಾರೆ ಎಂದು ಕಲ್ಪಿಸುವದಕ್ಕೆ ಆಗುವಹಾಗಿಲ್ಲವಷ್ಟೆ ?¹ ಆದ್ದರಿಂದ (ನಾವು) ಮೊದಲು ಹೇಳಿರುವವರನ್ನೇ 'ಯೇ ಶಾಸ್ತ್ರವಿಧಿಮುತ್ಸೃಜ್ಯ ಯಜಂತೇ ಶ್ರದ್ಧಯಾನ್ವಿತಾಃ' (ಯಾರು ಶಾಸ್ತ್ರವಿಧಿಯನ್ನು ಬಿಟ್ಟು ಶ್ರದ್ಧೆಯಿಂದ ಕೂಡಿ ಪೂಜಿಸುವರೋ) ಎಂಬಲ್ಲಿ ಹಿಡಿದಿರುತ್ತದೆ (ಎಂದು ಸಿದ್ಧವಾಯಿತು).

ಎಲೈ ಕೃಷ್ಣನೇ, ಅವರ ಹೀಗಿರುವ (ಪೂಜಕರ), ನಿಷ್ಕೆಯು ಎಂಥದ್ದು ? ಸತ್ತ್ವವೋ, ರಜವೋ, ತಮವೋ ? ಸತ್ತ್ವವೇ (ಅವರ) ನಿಷ್ಕೆಯೋ, ನಿಲ್ಲುವ ಸ್ಥಾನವೋ ? ಅಥವಾ ರಜವೋ, ಅಥವಾ ತಮವೋ ? - ಎಂದು (ಪ್ರಶ್ನೆ). ಇದನ್ನು ಹೇಳಿದಂತೆ ಆಯಿತು : ಅವರು ಮಾಡುವ ದೇವಾದಿವಿಷಯವಾದ ಪೂಜೆಯಿದೆಯಲ್ಲ. ಅದೇನು ಸಾತ್ತ್ವಿಕವೋ, ಅಥವಾ ರಾಜಸವೋ, ಅಥವಾ ತಾಮಸವೋ ?

ಶ್ರದ್ಧಾವಂತರಾದ ಅಜ್ಞರ ಪೂಜೆಯ ಸ್ವಭಾವ

(ಭಾಷ್ಯ)

೯೩೯. ಸಾಮಾನ್ಯವಿಷಯೋಽಯಂ² ಪ್ರಶ್ನಃ ನ ಅಪ್ರವಿಭಜ್ಯ ಪ್ರತಿವಚನಮ್ ಅರ್ಹತಿ ಇತಿ ಶ್ರೀ ಭಗವಾನ್ ಉವಾಚ -

(ಭಾಷ್ಯಾರ್ಥ)

ಈ ಪ್ರಶ್ನೆಯು ಸಾಮಾನ್ಯವಿಷಯಕವಾದದ್ದು, (ಇದನ್ನು) ವಿಭಾಗಿಸಿಕೊಳ್ಳದೆ ಉತ್ತರವನ್ನು ಹೇಳುವದಕ್ಕೆ ಆಗಲಾರದು ಎಂದು ಶ್ರೀಭಗವಂತನು ಇಂತೆಂದನು :-

1. ಯಾರು ವಿಧಿಯನ್ನು ಕಂಡರೂ ಅದಕ್ಕೆ ವಿರುದ್ಧವಾಗಿ ವರ್ತಿಸುವರೋ ಅವರಿಗೆ ಅದರಲ್ಲಿ ಶ್ರದ್ಧೆಯಿಲ್ಲವೆಂದೇ ಆಗುತ್ತದೆ. ಆದ್ದರಿಂದ ಇಲ್ಲಿ ಕೇಳಿರುವದು ಅವರ ವಿಷಯವಲ್ಲ. ವಿಧಿಯನ್ನರಿಯದೆ ಕರ್ಮದಲ್ಲಿ ಶ್ರದ್ಧಾಮಾತ್ರದಿಂದ ತೊಡಗುವವರ ವಿಷಯ.

2. "ಏವಂ ಸಾಮಾನ್ಯವಿಷಯಃ ಪ್ರಶ್ನಃ" ಮ|| ; "ಸಾಮಾನ್ಯವಿಷಯಃ" ಮೈ||

ಶ್ರೀಭಗವಾನುವಾಚ -

ತ್ರಿವಿಧಾ ಭವತಿ ಶ್ರದ್ಧಾ ದೇಹಿನಾಂ ಸಾ ಸ್ವಭಾವಜಾ |

ಸಾತ್ವಿಕೀ ರಾಜಸೀ ಚೈವ ತಾಮಸೀ ಚೇತಿ ತಾಂ ಶೃಣು

||೨||

೨. ದೇಹಿಗಳ ಸ್ವಭಾವದಿಂದ ಹುಟ್ಟಿದ ಆ ಶ್ರದ್ಧೆಯು ಸಾತ್ವಿಕ, ರಾಜಸ ಮತ್ತು ತಾಮಸ - ಎಂದು ತ್ರಿವಿಧವಾಗಿರುತ್ತದೆ. ಅದನ್ನು (ಹೇಳುವೆನು) ಕೇಳು.

(ಭಾಷ್ಯ)

೯೬೦. ತ್ರಿವಿಧಾ ತ್ರಿಪ್ರಕಾರಾ ಭವತಿ ಶ್ರದ್ಧಾ | ಯಸ್ಯಾಂ ನಿಷ್ಠಾಂ¹ ತ್ವಂ ಪೃಚ್ಛಸಿ ದೇಹಿನಾಂ ಶರೀರಿಣಾಂ² ಸಾ ಸ್ವಭಾವಜಾ | ಜನ್ಮಾಂತರಕೃತಃ ಧರ್ಮಾದಿಸಂಸ್ಕಾರೋ ಮರಣಕಾಲೇ ಅಭಿವ್ಯಕ್ತಃ ಸ್ವಭಾವಃ ಉಚ್ಯತೇ | ತತೋ ಜಾತಾ ಸ್ವಭಾವಜಾ | ಸಾತ್ವಿಕೀ ಸತ್ತ್ವನಿರ್ವೃತ್ತಾ ದೇವಪೂಜಾದಿವಿಷಯಾ,³ ರಾಜಸೀ ರಜೋನಿರ್ವೃತ್ತಾ ಯಕ್ಷರಕ್ಷಪೂಜಾದಿವಿಷಯಾ, ತಾಮಸೀ ತಮೋನಿರ್ವೃತ್ತಾ ಪ್ರೇತಪಿಶಾಚ ಪೂಜಾದಿವಿಷಯಾ⁴ | ಏವಂ ತ್ರಿವಿಧಾ | ತಾಮ್ ಉಚ್ಯಮಾನಾಂ ಶ್ರದ್ಧಾಂ ಶೃಣು ಅವಧಾರಯ ||೨||

(ಭಾಷ್ಯಾರ್ಥ)

ಯಾವದರ ನಿಷ್ಠೆಯನ್ನು (ಕುರಿತು) ನೀನು ಕೇಳುತ್ತಿರುವೆಯೋ ದೇಹಿಗಳ, ಶರೀರಿಗಳ, ಸ್ವಭಾವಜವಾದ ಆ ಶ್ರದ್ಧೆಯು ತ್ರಿವಿಧವಾಗಿರುತ್ತದೆ, ಮೂರು ಪ್ರಕಾರ ವಾಗಿರುತ್ತದೆ. ಹಿಂದಿನ ಬೇರೊಂದು ಜನ್ಮದಲ್ಲಿ ಮಾಡಿದ ಧರ್ಮಾದಿಗಳ ಸಂಸ್ಕಾರವು ಸಾಯುವ ಕಾಲದಲ್ಲಿ ಅಭಿವ್ಯಕ್ತವಾದರೆ ಸ್ವಭಾವವೆನಿಸುವದು.⁵ ಅದರಿಂದ ಹುಟ್ಟಿದ್ದು ಸ್ವಭಾವಜ (ಶ್ರದ್ಧೆ) ; ಸಾತ್ವಿಕ, ಸತ್ತ್ವದಿಂದಾಗಿರುವ ದೇವಪೂಜೆಯೇ ಮುಂತಾದದ್ದರ ವಿಷಯದ, (ಶ್ರದ್ಧೆ). ರಾಜಸ, ರಜಸಿನಿಂದ ಆಗಿರುವ, ಯಕ್ಷ ರಾಕ್ಷಸಪೂಜೆಯೇ ಮುಂತಾದವುಗಳ ವಿಷಯವಾದ (ಶ್ರದ್ಧೆ) ; ತಾಮಸ, ತಮಸ್ಸಿ

1. 'ನಿಷ್ಠಾಯಾಂ' ಎಂಬ ಅ||ನಿ||ವಾ|| ಪಾಠಕ್ಕಿಂತ ಇದು ಮೇಲು.

2. ಅ|| ನಿ|| ಗಳಲ್ಲಿಲ್ಲ.

3. ನಿ|| ದಲ್ಲಿ ಆದಿ ಎಂಬ ಮಾತು ಬಿಟ್ಟುಹೋಗಿದೆ.

4. 'ಪ್ರೇತಪಿಶಾಚಾದಿಪೂಜಾವಿಷಯಾ' ಎಂಬ ಅ|| ನಿ|| ಪಾಠಕ್ಕಿಂತ ಇದೇ ಮೇಲು.

5. ೩-೩೩, ೮-೬ರ ಭಾಷ್ಯವನ್ನು ನೋಡಿರಿ.

ನಿಂದಾದ, ಪ್ರೇತಪಿಶಾಚಪೂಜೆಯೇ ಮುಂತಾದವುಗಳ ವಿಷಯವಾದ (ಶ್ರದ್ಧೆ) - ಹೀಗೆಂದು ಮೂರು ವಿಧವಾಗಿರುವದು. ಆ ಶ್ರದ್ಧೆಯನ್ನು ಹೇಳುವೆನು ಕೇಳು, ಗೊತ್ತುಪಡಿಸಿಕೊ.

(ಭಾಷ್ಯ)

೯೬೧. ಸೇಯಂ¹ ತ್ರಿವಿಧಾ ಭವಂತೀ -

(ಭಾಷ್ಯಾರ್ಥ)

ಅಂಥ ಈ ಮೂರು ಬಗೆಯಾಗಿರುವ (ಶ್ರದ್ಧೆಯು) -

ಸತ್ತ್ವಾನುರೂಪಾ ಸರ್ವಸ್ಯ ಶ್ರದ್ಧಾ ಭವತಿ ಭಾರತ |

ಶ್ರದ್ಧಾಮಯೋಽಯಂ ಪುರುಷೋ ಯೋ ಯಚ್ಛ್ರದ್ಧಃ ಸ ಏವ ಸಃ ||೩||

೩. ಭಾರತನೆ, ಪ್ರತಿಯೊಬ್ಬನ ಶ್ರದ್ಧೆಯೂ ಸತ್ತ್ವಾನುರೂಪವಾಗಿರುತ್ತದೆ. ಈ ಪುರುಷನು ಶ್ರದ್ಧಾಮಯನು, ಯಾವನು ಯಾವ ಶ್ರದ್ಧೆಯುಳ್ಳವನೋ ಅವನು ಅವನೇ.

(ಭಾಷ್ಯ)

೯೬೨. ಸತ್ತ್ವಾನುರೂಪಾ ವಿಶಿಷ್ಟಸಂಸ್ಕಾರೋಪೇತಾಂತಃಕರಣಾನುರೂಪಾ ಸರ್ವಸ್ಯ ಪ್ರಾಣಿಜಾತಸ್ಯ ಶ್ರದ್ಧಾ ಭವತಿ ಭಾರತ | ಯದ್ಯೇವಂ ತತಃ ಕಿಂ ಸ್ಯಾತ್ ಇತಿ ? ಉಚ್ಯತೇ | ಶ್ರದ್ಧಾಮಯಃ ಶ್ರದ್ಧಾಪ್ರಾಯಃ ಅಯಂ ಪುರುಷಃ ಸಂಸಾರೀ ಜೀವಃ | ಕಥಮ್ ? ಯಃ ಯಚ್ಛ್ರದ್ಧಃ - ಯಾ ಶ್ರದ್ಧಾ ಯಸ್ಯ ಜೀವಸ್ಯ ಸ ಯಚ್ಛ್ರದ್ಧಃ - ಸ ಏವ ತಚ್ಛ್ರದ್ಧಾನುರೂಪ ಏವ ಸ ಜೀವಃ ||೩||

(ಭಾಷ್ಯಾರ್ಥ)

ಎಲೈ ಭರತವಂಶೋತ್ಪನ್ನನೆ, ಪ್ರತಿಯೊಂದು ಪ್ರಾಣಿಸಮೂಹಕ್ಕೂ ಸತ್ತ್ವಾನುರೂಪವಾಗಿ, ಆಯಾ ಸಂಸ್ಕಾರದಿಂದೊಡಗೂಡಿದ ಅಂತಃಕರಣಕ್ಕೆ ತಕ್ಕಂತೆ ಶ್ರದ್ಧೆಯುಂಟಾಗುತ್ತದೆ. ಹೀಗಿದ್ದರೆ ಅದರಿಂದೇನಾಗುವದು ? - ಎಂದರೆ ಹೇಳುತ್ತಾನೆ :- ಈ ಪುರುಷನು ಸಂಸಾರಿಯಾದ ಜೀವನು ಶ್ರದ್ಧಾಮಯನು, ಶ್ರದ್ಧೆ (ಯಿರುವಂತೆ) ಬಹಳಮಟ್ಟಿಗೆ ಇರುವವನಾಗುತ್ತಾನೆ. ಹೇಗೆಂದರೆ ಯಾವನು ಯಚ್ಛ್ರದ್ಧನೋ, ಯಾವ ಶ್ರದ್ಧೆಯು ಯಾವ ಜೀವನಿಗೆ ಇರುವದೋ ಅವನು

1. ಮ|| ಮೈ|| ವಾ|| ಪಾಠವನ್ನು ಹೀಗೆ ತಿದ್ದಿಕೊಂಡಿದೆ, 'ಸೈವಂ' ಎಂಬ ಅ|| ನಿ|| ಪಾಠಕ್ಕಿಂತ 'ಸೇಯಂ' ಎಂಬುದೇ ಮೇಲು.

ಯಚ್ಚದ್ಧನು ; (ಯಾವನು ಯಚ್ಚದ್ಧನೋ, ಯಾವ ಶ್ರದ್ಧೆಯುಳ್ಳವನೋ) ಆ ಜೀವನು ಅವನೇ, ಆ ಶ್ರದ್ಧೆಗೆ ಅನುರೂಪನೇ (ಆಗಿರುತ್ತಾನೆ).

(ಭಾಷ್ಯ)

೯೬೩. ತತಶ್ಚ ಕಾರ್ಯಣ ಲಿಜ್ಜೇನ ದೇವಾದಿಪೂಜಯಾ ಸತ್ತ್ವಾದಿನಿಷ್ಠಾ ಅನುಮೇಯಾ ಇತ್ಯಾಹ -

(ಭಾಷ್ಯಾರ್ಥ)

ಹೀಗಿರುವದರಿಂದಲೇ ಕಾರ್ಯವಾದ ದೇವತೆಗಳೇ ಮುಂತಾದವರನ್ನು ಪೂಜಿಸುವದೆಂಬ ಗುರುತಿನಿಂದ¹ ಸತ್ತ್ವವೇ ಮುಂತಾದ ನಿಷ್ಠೆಯನ್ನು ಅನುಮಾನದಿಂದ (ನಿಶ್ಚಯಿಸ)ಬೇಕು ಎಂದು ಹೇಳುತ್ತಾನೆ :-

ಯಜಂತೇ ಸಾತ್ವಿಕಾ ದೇವಾನ್ ಯಕ್ಷರಕ್ಷಾಸಿ ರಾಜಸಾಃ |

ಪ್ರೇತಾನ್ ಭೂತಗಣಾಂಶ್ಚಾನೈ ಯಜಂತೇ ತಾಮಸಾ ಜನಾಃ ||೪||

೪. ಸಾತ್ವಿಕರು ದೇವತೆಗಳನ್ನು ಪೂಜಿಸುತ್ತಾರೆ, ರಾಜಸರು ಯಕ್ಷ ರಾಕ್ಷಸರನ್ನು (ಪೂಜಿಸುವರು), ಮಿಕ್ಕ ತಾಮಸಜನರು, ಪ್ರೇತಗಳನ್ನೂ ಭೂತಗಣಗಳನ್ನೂ ಪೂಜಿಸುವರು.

(ಭಾಷ್ಯ)

೯೬೪. ಯಜಂತೇ ಪೂಜಯಂತಿ ಸಾತ್ವಿಕಾಃ ಸತ್ತ್ವನಿಷ್ಠಾಃ ದೇವಾನ್, ಯಕ್ಷರಕ್ಷಾಸಿ ರಾಜಸಾಃ | ಪ್ರೇತಾನ್ ಭೂತಗಣಾಂಶ್ಚ ಸಪ್ತಮಾತೃಕಾದೀಂಶ್ಚ ಅನೈ ಯಜಂತೇ ತಾಮಸಾ ಜನಾಃ ||೪||

(ಭಾಷ್ಯಾರ್ಥ)

ಸಾತ್ವಿಕರು, ಸತ್ತ್ವನಿಷ್ಠರು, ದೇವತೆಗಳನ್ನು ಯಜನಮಾಡುತ್ತಾರೆ. ಪೂಜಿಸುತ್ತಾರೆ. ರಾಜಸರು ಯಕ್ಷರನ್ನೂ ರಾಕ್ಷಸರನ್ನೂ (ಪೂಜಿಸುತ್ತಾರೆ). ಮಿಕ್ಕ ತಾಮಸ ಜನರು ಪ್ರೇತಗಳನ್ನೂ ಸಪ್ತಮಾತೃಕೆಯರೇ² ಮುಂತಾದ ಭೂತಗಣಗಳನ್ನೂ ಪೂಜಿಸುತ್ತಾರೆ.

1. ಸತ್ತ್ವನಿಷ್ಠೆಯನ್ನು ಊಹಿಸುವದಕ್ಕೆ ದೇವಪೂಜೆಯೇ ಮುಂತಾದದ್ದು ಗುರುತಾಗಿರುತ್ತದೆ ; ಏಕೆಂದರೆ ಈ ಗುರುತು ಆಯಾ ಜೀವನ ಸ್ವಭಾವಕ್ಕನುಗುಣವಾಗಿ ಉಂಟಾಗಿರುತ್ತದೆ.

2. ೯-೨೫ರ ಭಾ. ೫೮೫ ನೋಡಿ.

ರಾಜಸತಾಮಸರ ನಿಷ್ಠೆ ಆಸುರವಾದದ್ದು

(ಭಾಷ್ಯ)

೯೬೫. ಏವಂ ಕಾರ್ಯತೋ ನಿರ್ಣೇತಾಃ ಸತ್ತ್ವಾದಿನಿಷ್ಠಾಃ ಶಾಸ್ತ್ರವಿದ್ಯುತ್ಸರ್ಗೇ | ತತ್ರ ಕಶ್ಚಿದೇವ ಸಹಸ್ರೇಷು ದೇವಪೂಜಾದಿಪರಃ ಸತ್ತ್ವನಿಷ್ಠಃ ಭವತಿ | ಬಾಹುಲ್ಯೇನ ತು ರಜೋನಿಷ್ಠಾಃ ತಮೋನಿಷ್ಠಾಶ್ಚೈವ ಪ್ರಾಣಿನೋ ಭವಂತಿ | ಕಥಮ್ ?

(ಭಾಷ್ಯಾರ್ಥ)

ಹೀಗೆ ಶಾಸ್ತ್ರವಿಧಿಯನ್ನು ಬಿಟ್ಟಿರುವುದರಲ್ಲಿ ಸತ್ತ್ವವೇ ಮುಂತಾದ ನಿಷ್ಠೆಯನ್ನು ಕಾರ್ಯದಿಂದ ನಿರ್ಣಯಿಸಿದ್ದಾಯಿತು. ಇಲ್ಲಿ ಸಾವಿರಕ್ಕೆ ಯಾವನೋ ಒಬ್ಬನು ದೇವಪೂಜೆಯೇ ಮುಂತಾದವುಗಳಲ್ಲಿ ತತ್ಪರನಾಗಿ ಸತ್ತ್ವನಿಷ್ಠನಾಗಿರುತ್ತಾನೆ. ಆದರೆ ಬಹಳಮಟ್ಟಿಗೆ ಪ್ರಾಣಿಗಳು ರಜೋನಿಷ್ಠರೂ ತಮೋನಿಷ್ಠರೂ ಆಗಿಯೇ ಇರುತ್ತಾರೆ. ಹೇಗೆಂದರೆ :-

ಅಶಾಸ್ತ್ರವಿಹಿತಂ ಘೋರಂ ತಪ್ಯಂತೇ ಯೇ ತಪೋ ಜನಾಃ |

ದಮ್ಭಾಹಜ್ಜಾರಸಂಯುಕ್ತಾಃ ಕಾಮರಾಗಬಲಾನ್ವಿತಾಃ ||೫||

ಕರ್ಶಯಂತಃ ಶರೀರಸ್ಥಂ ಭೂತಗ್ರಾಮಮಚೇತಸಃ |

ಮಾಂ ಚೈವಾಂತಃಶರೀರಸ್ಥಂ ತಾನ್ ವಿದ್ವಾಸುರನಿಶ್ಚಯಾನ್ ||೬||

೫-೬. ಯಾವ ಜನರು ದಂಭಾಹಂಕಾರ ಕಾಮರಾಗಬಲಾನ್ವಿತರಾಗಿ ಸಂಯುಕ್ತರಾಗಿ ಶಾಸ್ತ್ರವಿಹಿತವಲ್ಲದ ಘೋರವಾದ ತಪಸ್ಸನ್ನು ಮಾಡುತ್ತಿರುವರೋ, ಶರೀರದಲ್ಲಿರುವ ಭೂತಗ್ರಾಮವನ್ನೂ ಶರೀರದೊಳಗೆ ಇರುವ ನನ್ನನ್ನೂ ಅಚೇತಸರಾಗಿ ಕೃಶಗೊಳಿಸುತ್ತಿರುವರೋ ಅವರನ್ನು ಆಸುರನಿಶ್ಚಯವುಳ್ಳವರೆಂದು ತಿಳಿದುಕೊ.

(ಭಾಷ್ಯ)

೯೬೬. ಅಶಾಸ್ತ್ರವಿಹಿತಂ ನ ಶಾಸ್ತ್ರವಿಹಿತಮ್ ಅಶಾಸ್ತ್ರವಿಹಿತಮ್ | ಘೋರಂ ಪೀಡಾಕರಂ ಪ್ರಾಣಿನಾಮ್ ಆತ್ಮನಶ್ಚ | ತಪಃ ತಪ್ಯಂತೇ ನಿರ್ವರ್ತಯಂತಿ ಯೇ ಜನಾಃ | ತೇ ಚ ದಮ್ಭಾಹಜ್ಜಾರಸಂಯುಕ್ತಾಃ ದಮ್ಭಶ್ಚ ಅಹಜ್ಜಾರಶ್ಚ ದಮ್ಭಾಹಜ್ಜಾರೌ, ತಾಭ್ಯಾಂ ಸಂಯುಕ್ತಾಃ ದಮ್ಭಾಹಜ್ಜಾರಸಂಯುಕ್ತಾಃ | ಕಾಮರಾಗಬಲಾನ್ವಿತಾಃ | ಕಾಮಶ್ಚ ರಾಗಶ್ಚ

ಕಾಮರಾಗೌ, ತತ್ಪತಂ ಬಲಂ ಕಾಮರಾಗಬಲಮ್ ; ತೇನ ಅನ್ವಿತಾಃ
ಕಾಮರಾಗಬಲಾನ್ವಿತಾಃ¹ ||೫||

(ಭಾಷ್ಯಾರ್ಥ)

ಅಶಾಸ್ತ್ರವಿಹಿತವಾದ - ಶಾಸ್ತ್ರದಲ್ಲಿ ವಿಧಿಸದೆ ಇರುವುದು ಅಶಾಸ್ತ್ರ,
ವಿಹಿತವಾದದ್ದು (ಅಂಥ) - ಘೋರವಾದ, ಪ್ರಾಣಿಗಳಿಗೂ ತಮಗೂ ತೊಂದರೆ
ಯನ್ನುಂಟು ಮಾಡುವ, ತಪಸ್ಸನ್ನು ಯಾವ ಜನರು ಮಾಡುತ್ತಿರುವರೋ
ಆಚರಿಸುತ್ತಿರುವರೋ, ಮತ್ತು ತಾವು ದಂಭಾಹಂಕಾರಸಂಯುಕ್ತರಾಗಿ - ದಂಭವೂ
ಅಹಂಕಾರವೂ ದಂಭಾಹಂಕಾರಗಳು, ಅವುಗಳಿಂದ ಕೂಡಿದವರಾಗಿ ದಂಭಾಹಂಕಾರ
ಸಂಯುಕ್ತರಾಗಿ - ಇರುವರೋ ; ಕಾಮರಾಗಬಲಾನ್ವಿತರಾಗಿ - ಕಾಮವೂ ರಾಗವೂ
ಕಾಮರಾಗಗಳು. ಅವುಗಳಿಂದಾದ ಬಲವು ಕಾಮರಾಗಬಲವು. ಅದರಿಂದ
ಕೂಡಿದವರಾಗಿ ಕಾಮರಾಗಬಲಾನ್ವಿತರಾಗಿ - ಇರುವರೋ -

(ಭಾಷ್ಯ)

೯೬೭. ಕರ್ಶಯಂತಃ ಕೃಶೀಕುರ್ವಂತಃ ಶರೀರಸ್ಥಂ ಭೂತಗ್ರಾಮಂ ಕರಣ
ಸಮುದಾಯಮ್ ಅಚೇತಸಃ ಅವಿವೇಕಿನಃ ಮಾಂ ಚೈವ ತತ್ಕರ್ಮಬುದ್ಧಿಸಾಕ್ಷಿ ಭೂತಮ್
ಅಂತಃಶರೀರಸ್ಥಂ² ಕರ್ಶಯಂತಃ | ಮದನುಶಾಸನಾಕರಣಮೇವ ಮತ್ಕರ್ಶನಮ್ |
ತಾನ್ ವಿದ್ಧಿ ಅಸುರನಿಶ್ಚಯಾನ್ ಅಸುರಃ³ ನಿಶ್ಚಯಃ ಯೇಷಾಂ ತೇ ಅಸುರನಿಶ್ಚಯಾಃ |
ತಾನ್ ಪರಿಹರಣಾರ್ಥಂ ವಿದ್ಧಿ ಇತ್ಯುಪದೇಶಃ ||೬||

(ಭಾಷ್ಯಾರ್ಥ)

ಶರೀರದಲ್ಲಿರುವ ಭೂತಗ್ರಾಮವನ್ನು ಕರಣಗಳ ಸಮೂಹವನ್ನೂ ಮತ್ತು ತಮ್ಮ
ಕರ್ಮಗಳಿಗೂ ಬುದ್ಧಿಗೂ ಸಾಕ್ಷಿಯಾಗಿರುವ ಶರೀರದೊಳಗಿರುವ (ನಾರಾಯಣನಾದ)
ನನ್ನನ್ನೂ (ಕರ್ಶಯಂತಃ) ಕೃಶಗೊಳಿಸುತ್ತಾ(ಇರುವ) - ನನ್ನ ಅಪ್ಪಣೆಯಂತೆ
ಮಾಡದಿರುವದೇ ನನ್ನನ್ನು ಕೃಶಗೊಳಿಸುವದು⁴.... ಅಚೇತಸರು ಅವಿವೇಕಿಗಳು
ಅಸುರನಿಶ್ಚಯವುಳ್ಳವರು - ಅಸುರರ ನಿಶ್ಚಯವು ಯಾರಿಗೆ ಇರುವದೋ ಅವರು

1. 'ಕಾಮರಾಗಬಲೈರ್ವಾ ಅನ್ವಿತಾಃ' ಎಂಬ ಮೈ|| ನಿ|| ಗು|| ಪಾಠವು ಹೆಚ್ಚು. ಹಿಂದೆ
೨-೧೧, ೧೫-೧೩ - ಇವುಗಳ ಭಾಷ್ಯವನ್ನು ನೋಡಿ.

2. 'ನಾರಾಯಣಮ್' ಎಂದು ಹೆಚ್ಚಾಗಿ ಅ|| ನಿ||

3. 'ಅಸುರಾಣಾಂ' ಮ|| ಮೈ||

4. ಪರಮಾತ್ಮನು ವಿಧಿಸದೆ ಇರುವ ಕರ್ಮಗಳನ್ನು ಮಾಡುವವರಿಗೆ ಅನಾತ್ಮಬುದ್ಧಿ
ಹೆಚ್ಚುವದರಿಂದ ಅವರು ಆತ್ಮನನ್ನು ಕೃಶಗೊಳಿಸಿದವರಾಗುತ್ತಾರೆ.

ಆಸುರನಿಶ್ಚಯವುಳ್ಳವರು. (ಅಂಥವರು ಎಂದು - ಅವರ ಸ್ವಭಾವವನ್ನು) ಬಿಟ್ಟು ಬಿಡುವದಕ್ಕಾಗಿ ತಿಳಿದುಕೊ ಎಂದು ಉಪದೇಶ(ಮಾಡಿರುತ್ತದೆ).

ಆಹಾರಾದಿಗಳ ವಿಂಗಡದ ಪ್ರತಿಜ್ಞೆ

(ಭಾಷ್ಯ)

೯೬೮. ಆಹಾರಾಣಾಂ ಚ ರಸ್ಯಸ್ನಿಗ್ಧಾದಿವರ್ಗತ್ರಯರೂಪೇಣ ಭಿನ್ನಾನಾಂ ಯಥಾಕ್ರಮಂ ಸಾತ್ವಿಕರಾಜಸತಾಮಸಪುರುಷಪ್ರಿಯತ್ವದರ್ಶನಮ್ ಇಹ ಕ್ರಿಯತೇ ರಸ್ಯಸ್ನಿಗ್ಧಾದಿಷು¹ ಆಹಾರವಿಶೇಷೇಷು ಆತ್ಮನಃ ಪ್ರೀತ್ಯತಿರೇಕೇಣ ಲಿಜ್ಜೇನ ಸಾತ್ವಿಕತ್ವಂ ರಾಜಸತ್ವಂ ತಾಮಸತ್ವಂ ಚ ಬುದ್ಧ್ವಾ ರಜಸ್ತಮೋಲಿಜ್ಜಾನಾಮ್ ಆಹಾರಾಣಾಂ ಪರಿವರ್ಜನಾರ್ಥಂ, ಸತ್ತ್ವಲಿಜ್ಜಾನಾಂ ಚ ಉಪಾದಾನಾರ್ಥಮ್ | ತಥಾ ಯಜ್ಞಾದೀನಾಮಪಿ ಸತ್ತ್ವಾದಿಗುಣಭೇದೇನ ತ್ರಿವಿಧತ್ವಪ್ರತಿಪಾದನಮ್ ಇಹ ರಾಜಸತಾಮಸಾನ್ ಬುದ್ಧ್ವಾ ಕಥಂ ನು ನಾಮ ಪರಿತ್ಯಜೇತ್, ಸಾತ್ವಿಕಾನೇವ ಅನುತಿಷ್ಠೇತ್ ಇತ್ಯೇವಮರ್ಥಮ್² | ಆಹ -

(ಭಾಷ್ಯಾರ್ಥ)

ಇಲ್ಲಿ ಆಹಾರಗಳನ್ನು ರಸ್ಯಸ್ನಿಗ್ಧವೇ ಮುಂತಾಗಿ ಮೂರು ವರ್ಗಗಳಾಗಿ ವಿಂಗಡಿಸಿ ಅವು ಕ್ರಮವಾಗಿ ಸಾತ್ವಿಕರಾಜಸತಾಮಸಜನರಿಗೆ ಪ್ರಿಯವಾಗಿರುವವೆಂದು ತಿಳಿಸಲಾಗುತ್ತದೆ. ರಸ್ಯಸ್ನಿಗ್ಧವೇ ಮುಂತಾದ ಆಯಾ ಆಹಾರಗಳಲ್ಲಿ ತನಗೆ ಹೆಚ್ಚಿನ ಪ್ರೀತಿಯಿರುವದೆಂಬ ಗುರುತಿನಿಂದ ತಾನು ಸಾತ್ವಿಕನು, ರಾಜಸನು, ಅಥವಾ ತಾಮಸನು ಎಂಬುದನ್ನರಿತುಕೊಂಡು ರಜಸ್ತಮಸ್ಸುಗಳಿಗೆ ಗುರುತಾಗಿರುವ ಆಹಾರಗಳನ್ನು ಬಿಡುವದಕ್ಕೂ ಸತ್ತ್ವದ ಗುರುತಾಗಿರುವ (ಆಹಾರಗಳನ್ನು) ಸ್ವೀಕರಿಸುವದಕ್ಕೂ (ಅವನ್ನು ಇಲ್ಲಿ ಹೇಳಿದೆ). ಮತ್ತು ಯಜ್ಞಾದಿಗಳನ್ನು ಇಲ್ಲಿ ಸತ್ತ್ವವೇ ಮುಂತಾದ ಗುಣಗಳ (ಗುರುತಾಗಿ) ಮೂರು ವಿಧವೆಂದು ಹೇಳಿರುವದೂ ರಾಜಸತಾಮಸಗಳನ್ನು ಅರಿತುಕೊಂಡು (ಅವನ್ನು) ಹೇಗಾದರೂ ಪರಿತ್ಯಾಗಮಾಡಲಿ, ಸಾತ್ವಿಕವಾದವುಗಳನ್ನೇ ಸೇವೆಮಾಡಲಿ - ಎಂಬುದಕ್ಕಾಗಿ. (ಇದಕ್ಕಾಗಿ) ಭಗವಂತನು ಹೇಳುತ್ತಾನೆ :-

ಆಹಾರಸ್ತ್ವಪಿ ಸರ್ವಸ್ಯ ತ್ರಿವಿಧೋ ಭವತಿ ಪ್ರಿಯಃ |

ಯಜ್ಞಸ್ತಪಸ್ತಥಾ ದಾನಂ ತೇಷಾಂ ಭೇದಮಿಮಂ ಶೃಣು

||೨||

1. 'ರಸ್ಯಾಃ ಸ್ನಿಗ್ಧಾಃ ಸ್ಥಿರಾಃ ಹೃದ್ಯಾಃ ಇತ್ಯಾದಿಷು' ಮ||

2. 'ಇತ್ಯೇವಮರ್ಥಂ ಚ ಆಹ' ಮ|| ; ಇಲ್ಲಿ 'ಆಹ' ಎಂಬ ಮಾತು ಇಲ್ಲದಿದ್ದರೂ ಆಗುತ್ತಿತ್ತು.

೭. ಪ್ರತಿಯೊಬ್ಬನಿಗೂ ಪ್ರಿಯವಾದ ಆಹಾರವೂ ಮೂರು ಬಗೆ ಯಾಗಿರುತ್ತದೆ ; ಮತ್ತು ಯಜ್ಞ, ತಪಸ್ಸು, ದಾನ - ಇವೂ (ಮೂರು ಬಗೆಯಾಗಿರುತ್ತದೆ). ಅವುಗಳ ಈ ಭೇದವನ್ನು ಕೇಳು.

(ಭಾಷ್ಯ)

೯೬೯. ಆಹಾರಸ್ವಪಿ ಸರ್ವಸ್ಯ ಭೋಕ್ತುಃ ಪ್ರಾಣಿನಃ ತ್ರಿವಿಧಃ ಭವತಿ ಪ್ರಿಯಃ ಇಷ್ಟಃ | ತಥಾ ಯಜ್ಞಃ ತಥಾ¹ ತಪಃ, ತಥಾ ದಾನಮ್ | ತೇಷಾಮ್ ಆಹಾರಾದೀನಾಂ ಭೇದಮ್ ಇಮಂ ವಕ್ಷ್ಯಮಾಣಂ ಶೃಣು ||೨||

(ಭಾಷ್ಯಾರ್ಥ)

ಭುಂಜಿಸುವ ಪ್ರತಿಯೊಂದು ಪ್ರಾಣಿಗೂ ಪ್ರಿಯವಾಗಿರುವ ಬೇಕಾಗಿರುವ ಆಹಾರವೂ ಮೂರು ಬಗೆಯಾಗಿರುತ್ತದೆ. ಇದರಂತೆ ಯಜ್ಞವೂ (ಮೂರುಬಗೆ), ಇದರಂತೆ ತಪಸ್ಸೂ (ಮೂರುಬಗೆ), ಇದರಂತೆ ದಾನವೂ (ಮೂರುಬಗೆ). ಈ ಮುಂದೆ ಹೇಳುವ ಈ ಆಹಾರಾದಿಗಳ ಭೇದವನ್ನು ಕೇಳು.

ಆಹಾರದಲ್ಲಿ ಸಾತ್ವಿಕಾದಿಭೇದ

ಆಯುಸ್ಸತ್ತ್ವಬಲಾರೋಗ್ಯಸುಖಪ್ರೀತಿವಿವರ್ಧನಾಃ |

ರಸ್ಯಾಃ ಸ್ನಿಗ್ಧಾಃ ಸ್ಥಿರಾ ಹೃದ್ಯಾ ಆಹಾರಾಃ ಸಾತ್ವಿಕಪ್ರಿಯಾಃ ||೮||

೮. ಆಯುಸ್ಸು, ಸತ್ತ್ವ, ಬಲ, ಆರೋಗ್ಯ, ಸುಖ ಪ್ರೀತಿ - (ಇವನ್ನು) ವೃದ್ಧಿಗೊಳಿಸುವವಾಗಿಯೂ ರಸ್ಯವಾಗಿಯೂ ಸ್ನಿಗ್ಧವಾಗಿಯೂ ಸ್ಥಿರವಾಗಿಯೂ ಹೃದ್ಯವಾಗಿಯೂ (ಇರುವ) ಆಹಾರಗಳು ಸಾತ್ವಿಕರಿಗೆ ಪ್ರಿಯಗಳು.

(ಭಾಷ್ಯ)

೯೭೦. ಆಯುಶ್ಚ ಸತ್ತ್ವಂ ಚ ಬಲಂ ಚ ಆರೋಗ್ಯಂ ಚ ಸುಖಂ ಚ ಪ್ರೀತಿಶ್ಚ ಆಯುಃಸತ್ತ್ವಬಲಾರೋಗ್ಯಸುಖಪ್ರೀತಯಃ ತಾಸಾಂ² ವಿವರ್ಧನಾಃ ಆಯುಃಸತ್ತ್ವಬಲಾರೋಗ್ಯಸುಖಪ್ರೀತಿವಿವರ್ಧನಾಃ | ತೇ ಚ ರಸ್ಯಾಃ ರಸೋಪೇತಾಃ | ಸ್ನಿಗ್ಧಾಃ

1. ನಿ|| ವಾ|| ಗಳಲ್ಲಿಲ್ಲ.

2. 'ಆಯುಃಸತ್ತ್ವಾದೀನಾಮ್' ಎಂದು ಹೆಚ್ಚಾಗಿ ಮ|| ಮೈ|| ; "ಆಯುಶ್ಚ....ಪ್ರೀತಿಶ್ಚ ಆಯುಃಸತ್ತ್ವಬಲಾರೋಗ್ಯಸುಖಪ್ರೀತಯಃ | ತಾಸಾಂ ವಿವರ್ಧನಾಃ" ವಾ||

ಸ್ನೇಹವಂತಃ, ಸ್ಥಿರಾಃ ಚಿರಕಾಲಸ್ಥಾಯಿನಃ ದೇಹೇ ಹೃದ್ಯಾಃ ಹೃದಯಪ್ರಿಯಾಃ ಆಹಾರಾಃ
ಸಾತ್ವಿಕಪ್ರಿಯಾಃ ಸಾತ್ವಿಕಸ್ಯ ಇಷ್ಟಾಃ ||೮||

(ಭಾಷ್ಯಾರ್ಥ)

ಆಯುಸ್ಸೂ ಸತ್ತ್ವವೂ ಬಲವೂ ಆರೋಗ್ಯವೂ ಸುಖವೂ ಸಂತೋಷವೂ
ಆಯುಃಸತ್ತ್ವಬಲಾರೋಗ್ಯಸುಖಪ್ರೀತಿಗಳು ; ಇವುಗಳನ್ನು ಬೆಳೆಯಿಸುವವು ಆಯುಃ
ಸತ್ತ್ವಬಲಾರೋಗ್ಯಸುಖಪ್ರೀತಿವಿವರ್ಧನಗಳು. ಮತ್ತು ಅವು ರಸ್ಯವಾಗಿ ರುಚಿ
ಯಿಂದೊಡಗೂಡಿದ, ಸ್ಥಿಗ್ಧವಾದ ಜಿಡ್ಡುಳ್ಳ ಸ್ಥಿರವಾದ ದೇಹದಲ್ಲಿ ಬಹುಕಾಲ ಬಾಳಿಕೆ
ಬರುವ¹ ಹೃದ್ಯವಾದ ಹೃದಯಕ್ಕೆ ಮೆಚ್ಚಾದ(ವುಗಳಾಗಿರಬೇಕು. ಇಂಥ) ಆಹಾರಗಳು
ಸಾತ್ವಿಕಪ್ರಿಯಗಳು, ಸಾತ್ವಿಕನಾದವನಿಗೆ ಬೇಕಾಗಿರುತ್ತವೆ.

ಕಟ್ಟಿಮ್ಲಲವಣಾತ್ಯುಷ್ಣತೀಕ್ಷ್ಣರೂಕ್ಷವಿದಾಹಿನಃ |

ಆಹಾರಾ ರಾಜಸಸ್ಯೇಷ್ಟಾ ದುಃಖಶೋಕಾಮಯಪ್ರದಾಃ ||೯||

೯. ಅತಿಯಾಗಿ ಕಟು, ಅಮ್ಲ, ಲವಣ, ಉಷ್ಣ, ತೀಕ್ಷ್ಣ, ರೂಕ್ಷ, ವಿದಾಹಿ
- (ಇಂಥ) ದುಃಖ, ಶೋಕ, ಆಮಯ - (ಇವುಗಳನ್ನು) ಕೊಡುವ
ಆಹಾರಗಳು ರಾಜಸನಿಗೆ ಇಷ್ಟವಾಗಿರುತ್ತವೆ.

(ಭಾಷ್ಯ)

೯೨೧. 'ಕಟ್ಟಿಮ್ಲಲವಣಾತ್ಯುಷ್ಣತೀಕ್ಷ್ಣರೂಕ್ಷವಿದಾಹಿನಃ' ಇತ್ಯತ್ರ ಅತಿಶಬ್ದಃ
ಕಟ್ಟಾದಿಷು ಸರ್ವತ್ರ ಯೋಜ್ಯಃ | 'ಅತಿಕಟುಃ', 'ಅತೀಕ್ಷ್ಣಃ' - ಇತ್ಯೇವಮ್ | ಕಟುಶ್ಚ
ಅಮ್ಲಶ್ಚ ಲವಣಶ್ಚ ಅತ್ಯುಷ್ಣಶ್ಚ ತೀಕ್ಷ್ಣಶ್ಚ ರೂಕ್ಷಶ್ಚ ವಿದಾಹೀ ಚ ಕಟ್ಟಿಮ್ಲ
ಲವಣಾತ್ಯುಷ್ಣತೀಕ್ಷ್ಣರೂಕ್ಷವಿದಾಹಿನಃ² | ತೇ ಚ ಆಹಾರಾಃ ರಾಜಸಸ್ಯ ಇಷ್ಟಾಃ |
ದುಃಖಶೋಕಾಮಯಪ್ರದಾಃ | ದುಃಖಂ ಚ ಶೋಕಂ ಚ ಆಮಯಂ ಚ ಪ್ರಯಚ್ಛಂತಿ
ಇತಿ ದುಃಖಶೋಕಾಮಯಪ್ರದಾಃ ||೯||

(ಭಾಷ್ಯಾರ್ಥ)

ಕಟ್ಟಿಮ್ಲಲವಣಾತ್ಯುಷ್ಣತೀಕ್ಷ್ಣರೂಕ್ಷವಿದಾಹಿನಃ ಎಂಬಲ್ಲಿರುವ 'ಅತಿ' ಶಬ್ದ ವನ್ನು

1. ಒಂದು ಸಲ ತಿಂದರೆ ಬಹಳ ಹೊತ್ತಿನವರೆಗೂ ಹಸಿವು ಆಗದಂತೆ ಇರುವ.

2. 'ಇತ್ಯೇವಮ್' ಎಂಬ ಪದದ ಮುಂದೆ 'ವಿದಾಹಿನಃ' ಎಂಬವರೆಗಿನ ವಾಕ್ಯವು ಮ||
ದಲ್ಲಿದ್ದು ಅ|| ದಲ್ಲಿ ಬಿಟ್ಟುಹೋಗಿದೆ. ಮಿಕ್ಕ ಅಚ್ಚಿನ ಪುಸ್ತಕಗಳಲ್ಲಿ ಹೆಚ್ಚುಕಡಿಮೆಯ
ರೂಪದಲ್ಲಿದೆ.

ಕಟುವೇ ಮುಂತಾದವುಗಳೆಲ್ಲಕ್ಕೂ 'ಅತಿಕಟು', 'ಅತೀತೀಕ್ಷ್ಣ' ಹೀಗೆ ಸೇರಿಸಿ ಕೊಳ್ಳಬೇಕು.¹ ಕಹಿಯಾಗಿಯೂ ಹುಳಿಯಾಗಿಯೂ ಉಪ್ಪಾಗಿಯೂ ಬಲುಬಿಸಿಯಾಗಿಯೂ ಕಾರವಾಗಿಯೂ ಒಣಕಲಾಗಿಯೂ² ನಾಲಗೆಯುರಿಯುವವಾಗಿಯೂ³ ಇರುವ (ಆಹಾರಗಳು) ಕಟ್ಟಿಮ್ಲವಣಾತ್ಯುಷ್ಣತೀಕ್ಷ್ಣರೂಕ್ಷವಿದಾಹಿಗಳು, ಆ ಆಹಾರಗಳು ರಾಜಸರಿಗೆ ಇಷ್ಟವಾದವುಗಳು. ದುಃಖಶೋಕಾಮಯಪ್ರದಗಳು ದುಃಖ, ಶೋಕ, ರೋಗ - ಇವುಗಳನ್ನು ಕೊಡುವದರಿಂದ ದುಃಖಶೋಕಾಮಯಪ್ರದಗಳು.

ಯಾತಯಾಮಂ ಗತರಸಂ ಪೂತಿ ಪರ್ಯುಷಿತಂ ಚ ಯತ್ |

ಉಚ್ಚಿಷ್ಟಮಪಿ ಚಾಮೇಧ್ಯಂ ಭೋಜನಂ ತಾಮಸಪ್ರಿಯಮ್ ||೧೦||

೧೦. ಯಾತಯಾಮವೂ ಗತರಸವೂ ದುರ್ಗಂಧವುಳ್ಳದ್ದೂ ಪರ್ಯುಷಿತವಾದದ್ದೂ ಉಚ್ಚಿಷ್ಟವೂ ಅಮೇಧ್ಯವೂ ಆದ ಭೋಜನವಿರುವದಲ್ಲ, (ಅದು) ತಾಮಸಪ್ರಿಯವು.

(ಭಾಷ್ಯ)

೯೭೨. ಯಾತಯಾಮಂ ಮನ್ನಪಕ್ವಮ್⁴ | ನಿರ್ವೀರ್ಯಸ್ಯ ಗತರಸೇನ ಉಕ್ತತ್ವಾತ್ | ಗತರಸಂ ರಸವಿಯುಕ್ತಮ್⁵ | ಪೂತಿ ದುರ್ಗಂಧಮ್ | ಪರ್ಯುಷಿತಂ ಚ ಪಕ್ವಂ ಸತ್ ರಾತ್ಯನ್ತರಿತಂ ಚ ಯತ್ | ಉಚ್ಚಿಷ್ಟಮಪಿ ಚ ಭುಕ್ತಶಿಷ್ಟಮಪಿ⁶ | ಅಮೇಧ್ಯಮ್ ಅಯಜ್ಞಾರ್ಹಮ್ | ಭೋಜನಮ್ ಈದೃಶಂ ತಾಮಸಪ್ರಿಯಮ್ ||೧೦||

1. ಒಂದೇ ಕಡೆಯಲ್ಲಿರುವ ಅತಿಶಬ್ದವನ್ನು ದೇಹಲೀದೀಪನ್ಯಾಯದಿಂದ ಎಲ್ಲಾ ಶಬ್ದಗಳಿಗೂ ಸೇರಿಸಿಕೊಳ್ಳಬೇಕು. ಏಕೆಂದರೆ ಕಟ್ಟಿಮ್ಲಾದಿಗಳು ಸಾತ್ವಿಕರಿಗೂ ಸರ್ವಥಾ ನಿಷಿದ್ಧವಲ್ಲ - ಎಂದು ಭಾವ.

2. ರೂಕ್ಷವೆಂದರೆ ರಾಗಿ, ನವಣೆ - ಮುಂತಾದವುಗಳಂತೆ ಒಣಕಲಾಗಿರುವದು ಎಂದು ವ್ಯಾಖ್ಯಾನಕಾರರನ್ನನುಸರಿಸಿ ಬರೆದ ಅರ್ಥವಿದು ; ಹೆಚ್ಚಾಗಿ ಹುರಿದು ಜಿಡ್ಡುಹೋಗಿರುವದು ಎಂದೂ ಅರ್ಥವನ್ನು ಮಾಡಬಹುದು.

3. 'ಅತಿವಿದಾಹಿ' ಎಂದರೆ ಅತ್ಯುಷ್ಣವೆಂದೇ ಆಗುವದರಿಂದ ಸಾಸುವೆಯೇ ಮುಂತಾದವುಗಳಂತೆ 'ನಾಲಗೆಯುರಿಯುವ' ಎಂದು ವ್ಯಾಖ್ಯಾನಕಾರರು ಅರ್ಥಮಾಡಿದಾರೆ.

4. 'ಅರ್ಥಪಕ್ವಮ್' ಮೈ||

5. 'ವಿಯುಕ್ತರಸಮ್' ಮ||

6. 'ಉಚ್ಚಿಷ್ಟಮಪಿ ಭುಕ್ತಶಿಷ್ಟಮ್ ಉಚ್ಚಿಷ್ಟಮ್' ಮ|| ಮೈ||

(ಭಾಷ್ಯಾರ್ಥ)

ಯಾತಯಾಮ, ಸ್ವಲ್ಪವಾಗಿ ಬೆಂದಿರುವದು (ಎಂದರ್ಥ) ; ಏಕೆಂದರೆ ಸಾರವಿಲ್ಲದ್ದನ್ನು 'ಗತರಸ' ಎಂಬ (ಮಾತಿ)ನಿಂದ ಹೇಳಿರುತ್ತದೆ.¹ ಗತರಸವು ಸವಿಯಿಲ್ಲದಿರುವದು. ಪೂತಿ, ಕೆಟ್ಟವಾಸನೆಯುಳ್ಳದ್ದು. ಪರ್ಯುಷಿತ, ಬೇಯಿಸಿದ ಬಳಿಕ (ಒಂದು) ರಾತ್ರಿ ಕಳೆದದ್ದು. ಉಚ್ಚಿಷ್ಟವು ಊಟಮಾಡಿ ಮಿಕ್ಕದ್ದು.² ಅಮೇಧ್ಯ, ಯಜ್ಞಕ್ಕೆ ತಕ್ಕದಲ್ಲದ್ದು. ಇಂಥ ಭೋಜನವು ತಾಮಸರಿಗೆ ಪ್ರಿಯವಾಗಿರುತ್ತದೆ.

ಯಜ್ಞದಲ್ಲಿ ಸಾತ್ವಿಕಾದಿಭೇದ

(ಭಾಷ್ಯ)

೯೭೩. ಅಥ ಇದಾನೀಂ ಯಜ್ಞಸ್ತ್ರಿವಿಧಃ ಉಚ್ಯತೇ -

(ಭಾಷ್ಯಾರ್ಥ)

ಇನ್ನು ಈಗ ಮೂರುವಿಧವಾದ ಯಜ್ಞವನ್ನು ಹೇಳಲಾಗುವದು :-

ಅಫಲಾಕಾಂಕ್ಷಿಭಿರ್ಯಜ್ಞೋ ವಿಧಿದೃಷ್ಟೋ ಯ ಇಜ್ಯತೇ |

ಯಷ್ಟ್ಯವ್ಯಮೇವೇತಿ ಮನಃ ಸಮಾಧಾಯ ಸ ಸಾತ್ವಿಕಃ ||೧೧||

೧೧. ಯಾಗವನ್ನು ಮಾಡತಕ್ಕದ್ದೇ ಎಂದು ಮನಸ್ಸನ್ನು ಸಮಾಧಾನ ಗೊಳಿಸಿಕೊಂಡು ಫಲಾಕಾಂಕ್ಷೆಯಿಲ್ಲದವರಿಂದ ವಿಧಿದೃಷ್ಟವಾದ ಯಾವ ಯಜ್ಞವು ಮಾಡಲ್ಪಡುವದೋ ಅದು ಸಾತ್ವಿಕವು.

(ಭಾಷ್ಯ)

೯೭೪. ಅಫಲಾಕಾಂಕ್ಷಿಭಿಃ ಅಫಲಾರ್ಥಿಭಿಃ ಯಜ್ಞಃ ವಿಧಿದೃಷ್ಟ ಶಾಸ್ತ್ರ ಚೋದನಾದೃಷ್ಟಃ ಯೋ ಯಜ್ಞಃ ಇಜ್ಯತೇ ನಿರ್ವರ್ತೃತೇ ಯಷ್ಟ್ಯವ್ಯಮೇವ ಇತಿ

1. ಯಾತಯಾಮವೆಂದರೂ ಸಾರವು ಕಡಿಮೆಯಾಗಿರುವದು ಎಂದೇ ಅರ್ಥ ; ಪುನರುಕ್ತಿಯಿಲ್ಲದೆ ಇರುವದಕ್ಕಾಗಿ ಅದಕ್ಕೆ ಸ್ವಲ್ಪವಾಗಿ ಬೆಂದಿರುವ ಎಂದು ಅರ್ಥಮಾಡಬೇಕು ಎಂದು ಭಾವ. ಪಕ್ವವಾಗಿ ಕಾಲವಾಗಿರುವದರಿಂದ ಆರಿ ತಣ್ಣಗಾಗಿರುವದು ಎಂದೂ ಬೇರೆಯ ಕೆಲವರು ವ್ಯಾಖ್ಯಾನಮಾಡಿರುತ್ತಾರೆ.

2. ಎಂಜಲು ಎಂದು ಅರ್ಥವಲ್ಲ ; ಒಬ್ಬನು ಊಟಮಾಡಿ ಉಳಿದಿರುವದು ಎಂದಿಷ್ಟೇ ಅರ್ಥ. ಶಾಸ್ತ್ರದಲ್ಲಿ ಹೇಳಿರುವ ಕಡೆಯಲ್ಲಲ್ಲದೆ ಮಿಕ್ಕ ಕಡೆಯಲ್ಲಿಯೂ ತಾಮಸರು ಉಚ್ಚಿಷ್ಟವನ್ನು ಭೋಜನಮಾಡುತ್ತಾರೆ. ನೇರಾಗಿ ಎಂಜಲು ತಿನ್ನುವದು ಅತಿತಾಮಸವೆಂಬುದು ಸ್ಪಷ್ಟವಾಗಿರುವದರಿಂದ ಅದನ್ನು ಹೇಳಬೇಕಾದದ್ದೇ ಇಲ್ಲ.

ಯಜ್ಞಸ್ವರೂಪನಿರ್ವರ್ತನಮೇವ ಕಾರ್ಯಮ್ ಇತಿ ಮನಃ ಸಮಾಧಾಯ - ನಾನೇನ
ಪುರುಷಾರ್ಥಃ ಮಮ ಕರ್ತವ್ಯಃ ಇತ್ಯೇವಂ ನಿಶ್ಚಿತ್ಯ - ಸ ಸಾತ್ವಿಕಃ ಯಜ್ಞಃ
ಉಚ್ಯತೇ ||೧೧||

(ಭಾಷ್ಯಾರ್ಥ)

ಫಲಾಕಾಂಕ್ಷೆಯಿಲ್ಲದವರಿಂದ ಫಲವನ್ನು ಬಯಸದವರಿಂದ ಯಜ್ಞವು,
ವಿಧಿವ್ಯಷ್ಟವಾದ, ಶಾಸ್ತ್ರಚೋದನೆಯಿಂದ ತಿಳಿದುಬರುವ ಯಾವ ಯಜ್ಞವು,
ಮಾಡಲ್ಪಡುವದೋ, ಯಾಗವನ್ನು ಮಾಡತಕ್ಕದ್ದೇ ಯಜ್ಞಸ್ವರೂಪವನ್ನುಂಟು
ಮಾಡುವದೇ ಕರ್ತವ್ಯವು ಎಂದು, ಮನಸ್ಸಮಾಧಾನದಿಂದ - ಇದರಿಂದ ನನಗೆ
ಪಡೆದುಕೊಳ್ಳಬೇಕಾದ ಪುರುಷಾರ್ಥವು (ಯಾವದೂ) ಇರುವದಿಲ್ಲ ಎಂದು
ನಿಶ್ಚಯಿಸಿ¹ - (ಯಾವ ಯಜ್ಞವು ಮಾಡಲ್ಪಡುವದೋ) ಆ ಯಜ್ಞವು ಸಾತ್ವಿಕ
ಯಜ್ಞವೆನಿಸುತ್ತದೆ.

ಅಭಿಸನ್ನಾಯ ತು ಫಲಂ ದಮ್ಭಾರ್ಥಮಪಿ ಚೈವ ಯತ್ |

ಇಜ್ಯತೇ ಭರತಶ್ರೇಷ್ಠ ತಂ ಯಜ್ಞಂ ವಿದ್ಧಿ ರಾಜಸಮ್ ||೧೨||

೧೨. ಭರತಶ್ರೇಷ್ಠನೆ, ಆದರೆ ಫಲವನ್ನು ಅಭಿಸಂಧಾನ ಮಾಡುತ್ತಾ
ಮತ್ತು ದಂಭಕ್ಕಾಗಿಯೇ ಯಾವದು ಮಾಡಲ್ಪಡುತ್ತಿದೆಯೋ, ಆ ಯಜ್ಞವು
ರಾಜಸವೆಂದು ತಿಳಿ.

(ಭಾಷ್ಯ)

೯೭೫. ಅಭಿಸನ್ನಾಯ ತು² ಉದ್ದಿಶ್ಯ ಫಲಂ ದಮ್ಭಾರ್ಥಮಪಿ ಚೈವ ಯತ್
ಇಜ್ಯತೇ ಭರತಶ್ರೇಷ್ಠ ತಂ ಯಜ್ಞಂ ವಿದ್ಧಿ ರಾಜಸಮ್ ||೧೨||

(ಭಾಷ್ಯಾರ್ಥ)

ಆದರೆ ಫಲವನ್ನು ಮನಸ್ಸಿನಲ್ಲಿಟ್ಟುಕೊಂಡು ಅದಕ್ಕಾಗಿಯೂ ದಂಭ
ಕ್ಕಾಗಿಯೂ ಯಾವದು ಮಾಡಲ್ಪಡುವದೋ, ಎಲೈ ಭರತಶ್ರೇಷ್ಠನೆ, ಆ ಯಜ್ಞವನ್ನು
ರಾಜಸವೆಂದು ತಿಳಿ.

ವಿಧಿಹೀನಮಸ್ಯಷ್ಟಾನ್ನಂ ಮನ್ತ್ರಹೀನಮದಕ್ಷಿಣಮ್ |

ಶ್ರದ್ಧಾವಿರಹಿತಂ ಯಜ್ಞಂ ತಾಮಸಂ ಪರಿಚಕ್ಷತೇ ||೧೩||

1. ಕೇವಲಕರ್ತವ್ಯತಾಬುದ್ಧಿಯಿಂದ. ಇದು ಮುಂದೆ ಹೇಳುವ ದಾನಾದಿಗಳಿಗೂ
ಅನ್ವಯಿಸುತ್ತದೆ.

2. ಅ|| ನಿ|| ಗಳಲ್ಲಿ ಬಿಟ್ಟುಹೋಗಿದೆ.

೧೩. ವಿಧಿಹೀನವಾಗಿ, ಅಸೃಷ್ಟಾನ್ನವಾಗಿ, ಮಂತ್ರಹೀನವಾಗಿ, ಅದಕ್ಷಿಣವಾಗಿ, ಶ್ರದ್ಧಾವಿರಹಿತವಾಗಿ ಇರುವ ಯಜ್ಞವನ್ನು ತಾಮಸವೆನ್ನುವರು.

(ಭಾಷ್ಯ)

೯೨೬. ವಿಧಿಹೀನಂ ಯಥಾಚೋದಿತವಿಪರೀತಮ್¹ | ಅಸೃಷ್ಟಾನ್ನಮ್ | ಬ್ರಾಹ್ಮಣೇಭ್ಯಃ ನ ಸೃಷ್ಟಂ ನ ದತ್ತಮ್ ಅನ್ನಂ ಯಸ್ಮಿನ್ ಯಜ್ಞೇ ಸಃ ಅಸೃಷ್ಟಾನ್ನಃ ; ತಮ್ ಅಸೃಷ್ಟಾನ್ನಮ್ | ಮನ್ತ್ರಹೀನಮ್ | ಮನ್ತ್ರತಃ² ಸ್ವರತಃ ವರ್ಣತೋ ವಾ ವಿಯುಕ್ತಂ ಮನ್ತ್ರಹೀನಮ್ | ಅದಕ್ಷಿಣಮ್ ಉಕ್ತದಕ್ಷಿಣಾರಹಿತಮ್ | ಶ್ರದ್ಧಾವಿರಹಿತಂ ಯಜ್ಞಂ ತಾಮಸಂ ಪರಿಚಕ್ಷತೇ ತಮೋನಿವೃತ್ತಂ ಕಥಯಂತಿ ||೧೩||

(ಭಾಷಾರ್ಥ)

ವಿಧಿಹೀನವಾಗಿ : (ಶಾಸ್ತ್ರದಲ್ಲಿ) ಚೋದಿತವಾಗಿರುವದಕ್ಕೆ ವಿರುದ್ಧವಾಗಿ.³ ಅಸೃಷ್ಟಾನ್ನವಾಗಿ : ಬ್ರಾಹ್ಮಣರಿಗೆ ಅನ್ನವು⁴ ಯಾವ ಯಜ್ಞದಲ್ಲಿ ಸೃಷ್ಟವಾಗದೆ ಕೊಡದೆ ಇರುವದೋ ಅದು ಅಸೃಷ್ಟಾನ್ನವು ; ಹಾಗೆ ಅಸೃಷ್ಟಾನ್ನವಾಗಿ. ಮಂತ್ರಹೀನನಾಗಿ : ಮಂತ್ರದಿಂದ ಎಂದರೆ ಸ್ವರದಿಂದ ಅಥವಾ ವರ್ಣದಿಂದ ರಹಿತವಾಗಿರುವದು ಮಂತ್ರಹೀನವು.⁵ ಅದಕ್ಷಿಣವಾಗಿ : (ಶಾಸ್ತ್ರದಲ್ಲಿ) ಹೇಳಿರುವ ದಕ್ಷಿಣೆಯಿಲ್ಲದೆ. ಶ್ರದ್ಧಾವಿರಹಿತವಾಗಿ⁶ : (ಮಾಡಿದ) ಯಜ್ಞವನ್ನು ತಾಮಸವೆನ್ನುವರು ; ತಮೋ (ಗುಣ)ದಿಂದಾದದ್ದು ಎಂದು ಹೇಳುತ್ತಾರೆ.

ತಪಸ್ಸಿನಲ್ಲಿ ಸಾತ್ವಿಕಾದಿಭೇದ

(ಭಾಷ್ಯ)

೯೨೭. ಅಥ ಇದಾನೀಂ ತಪಸ್ತ್ರಿವಿಧಮ್ ಉಚ್ಯತೇ -

1. 'ಚೋದಿತವಿಧಿವಿಪರೀತಮ್' ನಿ|| ವಾ||
2. ಮ|| ಮೈ|| ಗಳಲ್ಲಿ ಬಿಟ್ಟುಹೋಗಿದೆ.
3. 'ವಿಧಿಹೀನ' ಎಂದರೆ ವಿಧಿಯಿಲ್ಲದೆ ಎಂದಿಷ್ಟೇ ಅರ್ಥವಲ್ಲ. ಅದಕ್ಕೆ ವಿರುದ್ಧವಾಗಿ ಎಂದು ಭಾವರೂಪವಾದ ಅರ್ಥ. ಇಲ್ಲಿರುವ ನಿಷೇಧಕ ಶಬ್ದಗಳಿಗೆಲ್ಲ ಹೀಗೇ ಅರ್ಥ.
4. ಸರಿಯಾದ ಗುಣವುಳ್ಳ, ಸರಿಯಾದ ಪ್ರಮಾಣದ, ಆದರದಿಂದ ಬಡಿಸಿದ ಅನ್ನ - ಎಂದರ್ಥ.
5. ಸ್ವರವರ್ಣಗಳು ಸರಿಯಾಗಿಲ್ಲದೆ ಉಚ್ಚರಿಸದ ಮಂತ್ರದಿಂದ ಮಾಡಿದ ಕರ್ಮವು ಯಜಮಾನನಿಗೆ ದುಷ್ಟಲವನ್ನು ಕೊಡುವದು ಎಂದು ಉಕ್ತಿಯ ಸೂಚನೆ ಇಲ್ಲಿದೆ.
6. ಅಶ್ರದ್ಧೆಯಿಂದ ಎಂದೇ ಅರ್ಥ.

(ಭಾಷ್ಯಾರ್ಥ)

ಇನ್ನು ಈಗ ಮೂರು ಬಗೆಯ ತಪಸ್ಸನ್ನು ಹೇಳಲಾಗುತ್ತದೆ :-

ದೇವದ್ವಿಜಗುರುಪ್ರಾಜ್ಞಪೂಜನಂ ಶೌಚಮಾರ್ಜವಮ್ |

ಬ್ರಹ್ಮಚರ್ಯಮಹಿಂಸಾ ಚ ಶಾರೀರಂ ತಪ ಉಚ್ಯತೇ ||೧೪||

೧೪. ದೇವದ್ವಿಜಗುರುಪ್ರಾಜ್ಞಪೂಜನವೂ ಶೌಚವೂ ಆರ್ಜವವೂ ಬ್ರಹ್ಮಚರ್ಯವೂ ಅಹಿಂಸೆಯೂ ಶಾರೀರತಪಸ್ಸು ಎನಿಸುವದು.

(ಭಾಷ್ಯ)

೯೭೮. ದೇವಾಶ್ಚ ದ್ವಿಜಾಶ್ಚ ಗುರವಶ್ಚ ಪ್ರಾಜ್ಞಾಶ್ಚ ದೇವದ್ವಿಜಗುರು ಪ್ರಾಜ್ಞಾಃ | ತೇಷಾಂ ಪೂಜನಂ ದೇವದ್ವಿಜಗುರುಪ್ರಾಜ್ಞಪೂಜನಮ್ | ಶೌಚಮ್ | ಆರ್ಜವಮ್ ಋಜುತ್ವಮ್ | ಬ್ರಹ್ಮಚರ್ಯಮ್ ಅಹಿಂಸಾ ಚ | ಶರೀರನಿರ್ವರ್ತೃಂ ಶಾರೀರಮ್ - ಶರೀರಪ್ರಧಾನೈಃ ಸರ್ವೈರೇವ ಕಾರ್ಯಕರಣೈಃ ಕರ್ತ್ರಾದಿಭಿಃ ಸಾಧ್ಯಂ ಶಾರೀರಂ - ತಪಃ ಉಚ್ಯತೇ | 'ಪ್ರಚ್ಛೇತೇ ತಸ್ಯ ಹೇತವಃ' (೧೮-೧೫) ಇತಿ ಹಿ ವಕ್ಯತಿ ||೧೪||

(ಭಾಷ್ಯಾರ್ಥ)

ದೇವತೆಗಳೂ ದ್ವಿಜರೂ ಗುರುಗಳೂ ಪ್ರಾಜ್ಞರೂ ದೇವದ್ವಿಜಗುರು ಪ್ರಾಜ್ಞರು ; ಅವರನ್ನು ಪೂಜಿಸುವದು ದೇವದ್ವಿಜಗುರುಪ್ರಾಜ್ಞಪೂಜನವು. ; ಶೌಚವು ; ಆರ್ಜವವು, ಋಜುತೆ ; ಬ್ರಹ್ಮಚರ್ಯೆ, ಮತ್ತು ಅಹಿಂಸೆ - (ಇದು) ಶರೀರದಿಂದ ಮಾಡತಕ್ಕ ಶಾರೀರ(ತಪಸ್ಸು). ಶರೀರಪ್ರಧಾನವಾದ ಎಲ್ಲಾ ಕಾರ್ಯಕರಣಗಳಿಂದಲೂ¹ ಕರ್ತೃವೇ ಮುಂತಾದವರಿಂದ ನೆರವೇರತಕ್ಕದ್ದು. (ಆದ್ದರಿಂದ) ಶಾರೀರ(ತಪಸ್ಸು) ಎನಿಸಿಕೊಳ್ಳುತ್ತದೆ. 'ಇವೈದೂ ಅದಕ್ಕೆ ಹೇತುಗಳು' (೧೮-೧೫) ಎಂದಲ್ಲವೆ, ಮುಂದೆ ಹೇಳಿರುತ್ತದೆ² ?

ಅನುದ್ವೇಗಕರಂ ವಾಕ್ಯಂ ಸತ್ಯಂ ಪ್ರಿಯಹಿತಂ ಚ ಯತ್ |

ಸ್ವಾಧ್ಯಾಯಾಭ್ಯಸನಂ ಚೈವ ವಾಙ್ಮಯಂ ತಪ ಉಚ್ಯತೇ ||೧೫||

೧೫. ಯಾವದು ಉದ್ವೇಗಕರವಲ್ಲದ್ದೂ ಸತ್ಯವೂ ಪ್ರಿಯಹಿತವೂ

1. ಆದ್ದರಿಂದ ಶಾರೀರತಪಸ್ಸು ಎಂದರೆ ಬರಿಯ ಶರೀರದಿಂದಾಗುವ ತಪಸ್ಸೆಂದು ಅರ್ಥವಲ್ಲ. 2. ಇದು 'ಮುಂತಾದವರಿಂದ' ಎಂಬುದರ ವಿವರ.

ಆಗಿರುವ ವಾಕ್ಯವೋ (ಅದೂ) ಸ್ವಾಧ್ಯಾಯಾಭ್ಯಾಸನವೂ ವಾಚ್ಮಯ ತಪಸ್ಸು ಎನಿಸುತ್ತದೆ.

(ಭಾಷ್ಯ)

೯೭೯. ಅನುದ್ವೇಗಕರಂ ಪ್ರಾಣಿನಾಮ್ ಅದುಃಖಕರಂ ವಾಕ್ಯಂ ಸತ್ಯಂ ಪ್ರಿಯ ಹಿತಂ ಚ ಯತ್ | ಪ್ರಿಯಹಿತೇ ದೃಷ್ಟಾದೃಷ್ಟಾರ್ಥೇ | ಅನುದ್ವೇಗಕರತ್ವಾದಿಭಿಃ ಧರ್ಮೈಃ ವಾಕ್ಯಂ ವಿಶೇಷ್ಯತೇ¹ | ಅವಿಶೇಷಣಂ² ಧರ್ಮಸಮುಚ್ಚಯಾರ್ಥಃ ಚಶಬ್ದಃ | ಪರಪ್ರತ್ಯಯಾರ್ಥಂ ಪ್ರಯುಕ್ತಸ್ಯ ವಾಕ್ಯಸ್ಯ ಅನುದ್ವೇಗಕರಸ್ಯ ಸತ್ಯಪ್ರಿಯಹಿತಾನಾಮ್ ಅನ್ಯತಮೇನ³ ದ್ವಾಭ್ಯಾಂ ತ್ರಿಭಿರ್ವಾ ಹೀನತಾ ಸ್ಯಾತ್ ಯದಿ ನ ತತ್ ವಾಚ್ಮಯಂ ತಪಃ⁴ | ತಥಾ ಸತ್ಯವಾಕ್ಯಸ್ಯ⁵ ಇತರೇಷಾಮ್ ಅನ್ಯತಮೇನ ದ್ವಾಭ್ಯಾಂ ತ್ರಿಭಿರ್ವಾ ವಿಹೀನತಾಯಾಂ ನ ವಾಚ್ಮಯತಪಸ್ವಮ್ | ತಥಾ ಪ್ರಿಯವಾಕ್ಯಸ್ಯಾಪಿ ಇತರೇಷಾಮ್ ಅನ್ಯತಮೇನ ದ್ವಾಭ್ಯಾಂ ತ್ರಿಭಿರ್ವಾ ವಿಹೀನಸ್ಯ⁵ ನ ವಾಚ್ಮಯತಪಸ್ವಮ್ | ತಥಾ ಹಿತವಾಕ್ಯಸ್ಯಾಪಿ ಇತರೇಷಾಮ್ ಅನ್ಯತಮೇನ ದ್ವಾಭ್ಯಾಂ ತ್ರಿಭಿರ್ವಾ ವಿಹೀನಸ್ಯ⁶ ನ ವಾಚ್ಮಯತಪಸ್ವಮ್ | ಕಿಂ ಪುನಸ್ತತ್ ತಪಃ ? ಯತ್ ಸತ್ಯಂ ವಾಕ್ಯಮ್ ಅನುದ್ವೇಗಕರಂ ಪ್ರಿಯಂ ಹಿತಂ ಚ ತತ್ ತಪಃ⁷ ವಾಚ್ಮಯಮ್ | ಯಥಾ 'ಶಾನ್ತೋ ಭವ ವತ್ಸ | ಸ್ವಾಧ್ಯಾಯಂ ಯೋಗಂ ಚ⁸ ಅನುತಿಷ್ಠ ; ತಥಾ ತೇ ಶ್ರೇಯೋ ಭವಿಷ್ಯತಿ' ಇತಿ | ಸ್ವಾಧ್ಯಾಯಾಭ್ಯಾಸನಂ ಚೈವ ಯಥಾವಿಧಿ ವಾಚ್ಮಯಂ ತಪ ಉಚ್ಯತೇ ||೧೫||

(ಭಾಷಾರ್ಥ)

ಅನುದ್ವೇಗಕರವಾದ ಪ್ರಾಣಿಗಳಿಗೆ ದುಃಖವನ್ನುಂಟುಮಾಡದೆ ಇರುವ, ವಾಕ್ಯವು, ಯಾವದು (ಉದ್ವೇಗಕರವಲ್ಲದ್ದೂ) ಸತ್ಯವೂ ಮತ್ತು ಪ್ರಿಯಹಿತವೂ ಆಗಿರುವದೋ (ಅಂಥ) - (ಇಲ್ಲಿ) ಪ್ರಿಯ, ಹಿತ - ಎಂಬ (ಎರಡು ವಿಶೇಷಣಗಳನ್ನು

1. 'ವಿಶಿಷ್ಯತೇ' ಮ|| ಮೈ||
2. 'ವಿಶೇಷಣಧರ್ಮ' ಎಂಬ ಅ|| ನಿ|| ಗು|| ವಾ|| ಪಾಠಕ್ಕಿಂತ ಇದೇ ಮೇಲು.
3. 'ಸತ್ಯಪ್ರಿಯಹಿತಾನುದ್ವೇಗಕರತ್ವಾನಾಮನ್ಯತಮೇನ' ಎಂಬ ಅ|| ನಿ|| ಗು|| ವಾ|| ಪಾಠಕ್ಕಿಂತ ಈ ಮ|| ಮೈ|| ಪಾಠವು ಮೇಲೆಂದು ತೋರುತ್ತದೆ.
4. 'ವಿಹೀನಸ್ಯ ನ ವಾಚ್ಮಯತಪಸ್ವಮ್' ಮ|| ಮೈ||
5. 'ಸತ್ಯಸ್ಯ ವಾಕ್ಯಸ್ಯ' ಮ|| ಮೈ||
3. 'ವಿಯುಕ್ತಸ್ಯ' ನಿ||
7. 'ಪ್ರಿಯಹಿತಂ ಚ ತತ್ ಪರಮಂ ತಪಃ' ನಿ||
8. 'ವಾ' ಎಂಬ ನಿ|| ಪಾಠವು ಸರಿಯಲ್ಲ.

ಕೊಟ್ಟಿರುವುದು) ದೃಷ್ಟಾದೃಷ್ಟಪ್ರಯೋಜನಕ್ಕಾಗಿ.¹ ಅನುದ್ವೇಗಕರತ್ವವೇ ಮುಂತಾದ ಧರ್ಮಗಳನ್ನು ವಾಕ್ಯಕ್ಕೆ ವಿಶೇಷಣವಾಗಿ ಕೊಟ್ಟಿದೆ - (ಅನುದ್ವೇಗ ಕರತ್ವವೇ ಮುಂತಾದ) ಧರ್ಮಗಳನ್ನು ಸಾಮಾನ್ಯವಾಗಿ (ಎಲ್ಲವನ್ನೂ) ಸಮುಚ್ಚಯ ಮಾಡುವದಕ್ಕಾಗಿ ಚ (ಮತ್ತು) ಎಂಬ ಶಬ್ದ(ವನ್ನು ಪ್ರಯೋಗಿಸಿರುತ್ತದೆ). ಮತ್ತೊಬ್ಬನಿಗೆ ಅಭಿಪ್ರಾಯವು ತಿಳಿಯಲೆಂದು ಉಪಯೋಗಿಸಿದ ಅನುದ್ವೇಗಕರ ವಾದ ವಾಕ್ಯದಲ್ಲಿ ಸತ್ಯಪ್ರಿಯಹಿತ(ಗಳೆಂಬಿವು)ಗಳಲ್ಲಿ ಯಾವದಾದರೊಂದು ಎರಡು, ಅಥವಾ (ಈ) ಮೂರೂ ಇಲ್ಲವಾದರೆ ಅದು ವಾಜ್ಮಯ ತಪಸ್ಸಲ್ಲ. ಇದರಂತೆ ಸತ್ಯವಾದ ವಾಕ್ಯದಲ್ಲಿ ಉಳಿದವುಗಳಲ್ಲಿ ಒಂದು, ಎರಡು ಅಥವಾ ಮೂರು ಇಲ್ಲವಾದರೆ (ಅದಕ್ಕೆ) ವಾಜ್ಮಯತಪಸ್ಸೆವಿಲ್ಲ ; ಇದರಂತೆ ಹಿತವಾಕ್ಯಕ್ಕೂ ಉಳಿದವುಗಳಲ್ಲಿ ಒಂದು, ಎರಡು ಅಥವಾ ಮೂರು ಇಲ್ಲವಾದರೆ ವಾಜ್ಮಯತಪಸ್ಸೆವಿಲ್ಲ. (ಹಾಗಾ ದರೆ) ಆ ತಪಸ್ಸಾದರೂ ಯಾವದು ? ಎಂದರೆ, ಯಾವದು ಸತ್ಯವೂ ಅನುದ್ವೇಗ ಕರವೂ ಪ್ರಿಯವೂ ಹಿತವೂ ಆಗಿರುವದೋ ಅದು ವಾಜ್ಮಯತಪಸ್ಸು. ಉದಾಹರಣೆಗೆ 'ಮಗು, ಶಾಂತನಾಗಿರು, ಸ್ವಾಧ್ಯಾಯವನ್ನೂ ಯೋಗವನ್ನೂ ಅನುಷ್ಠಾನಮಾಡು ; ಹಾಗಾದರೆ ನಿನಗೆ ಶ್ರೇಯಸ್ಸಾಗುವದು' (ಇಂಥ ವಾಕ್ಯವನ್ನಾಡುವದು ವಾಜ್ಮಯ ತಪಸ್ಸಾಗುವದು). ವಿಧಿಯಂತೆ² ಸ್ವ(ಶಾಖೆಯ ವೇದದ) ಅಧ್ಯಯನವನ್ನು ಅಭ್ಯಾಸಮಾಡುವದೂ ವಾಜ್ಮಯತಪಸ್ಸೆನಿಸುವದು.

ಮನಃಪ್ರಸಾದಃ ಸೌಮ್ಯತ್ವಂ ಮೌನಮಾತ್ಮವಿನಿಗ್ರಹಃ |

ಭಾವಸಂಶುದ್ಧಿರಿತ್ಯೇತತ್ ತಪೋ ಮಾನಸಮುಚ್ಚತೇ ||೧೬||

೧೬. ಮನಃಪ್ರಸನ್ನತೆ, ಸೌಮ್ಯತ್ವ, ಮೌನ, ಆತ್ಮವಿನಿಗ್ರಹ, ಭಾವಸಂಶುದ್ಧಿ - ಎಂಬಿದು ಮಾನಸತಪಸ್ಸೆನಿಸುವದು.

(ಭಾಷ್ಯ)

೯೮೦. ಮನಃಪ್ರಸಾದಃ ಮನಸಃ ಪ್ರಶಾಂತಿಃ, ಸ್ವಚ್ಛಿತ್ತಾಪಾದನಂ ಪ್ರಸಾದಃ | ಸೌಮ್ಯತ್ವಂ ಯತ್ ಸೌಮನಸ್ಯಮ್ ಆಹುಃ | ಮುಖಾದಿಪ್ರಸಾದಾದಿ

1. ಸದ್ಯಕ್ಕೆ ಸಂತೋಷವನ್ನುಂಟುಮಾಡುವದರಿಂದ ಪ್ರಿಯವೂ, ಮುಂದೆ ಜನ್ಮಾಂತರ ಲೋಕಾಂತರದಲ್ಲಿ ಒಳ್ಳೆಯ ಪರಿಣಾಮವನ್ನುಂಟುಮಾಡುವದರಿಂದ ಹಿತವೂ. ಆಗಿರುವ ವಚನವು ಎಂದು ತಿಳಿಸುವದಕ್ಕೆ. ಈ ತಪಸ್ಸು ಮಾಡಿದವನಿಗೂ ದೃಷ್ಟಾದೃಷ್ಟಫಲಗಳುಂಟು.

2. ಗುರುವನ್ನು ಶುಶ್ರೂಷೆಮಾಡುತ್ತಾ ಬ್ರಹ್ಮಚರ್ಯಾದಿನಿಯಮಗಳಿಂದೊಡಗೂಡಿ ಅಧ್ಯಯನ ಮಾಡುವದು ವಿಧಿವತ್ತಾಗಿ ಮಾಡುವ ತಪಸ್ಸು.

ಕಾರ್ಯೋನ್ನೇಯಾ¹ ಅಂತಃಕರಣಸ್ಯ ವೃತ್ತಿಃ | ಮೌನಮ್ ವಾಕ್ಸಂಯಮೋಽಪಿ²
ಮನಃಸಂಯಮಪೂರ್ವಕೋ ಭವತಿ ಇತಿ ಕಾರ್ಯಣ ಕಾರಣಮ್ ಉಚ್ಯತೇ
'ಮನಃಸಂಯಮೋ ಮೌನಮ್' ಇತಿ | ಆತ್ಮವಿನಿಗ್ರಹಃ ಮನೋನಿರೋಧಃ | ಸರ್ವತಃ
ಸಾಮಾನ್ಯರೂಪಃ ಆತ್ಮವಿನಿಗ್ರಹಃ, ವಾಗ್ವಿಷಯಸ್ಥೈವ ಮನಸಃ ಸಂಯಮಃ ಮೌನಮ್
- ಇತಿ ವಿಶೇಷಃ | ಭಾವಸಂಶುದ್ಧಿಃ ಪರೈಃ ವ್ಯವಹಾರಕಾಲೇ ಅಮಾಯಿತ್ವಂ³
ಭಾವಸಂಶುದ್ಧಿಃ | ಇತ್ಯೇತತ್ ತಪಃ ಮಾನಸಮ್ ಉಚ್ಯತೇ ||

(ಭಾಷ್ಯಾರ್ಥ)

ಮನಃಪ್ರಸಾದವು ; ಮನಸ್ಸಿನಲ್ಲಿ ಹೆಚ್ಚಿನ ಶಾಂತಿಯಿರುವುದು. (ಮನಸ್ಸನ್ನು)
ಸ್ವಚ್ಛವಾಗಿಸಿಕೊಳ್ಳುವುದೇ ಪ್ರಸಾದವು. ಸೌಮ್ಯತ್ವ : ಇದನ್ನು ಸೌಮನಸ್ಸೆಂದು
ಕರೆಯುತ್ತಾರೆ ; (ಇದು) ಮುಖವೇ ಮುಂತಾದವು ಪ್ರಸನ್ನವಾಗಿರುವುದೇ ಮುಂತಾದ
ಗುರುತಿನಿಂದ ಊಹಿಸಬೇಕಾಗಿರುವ ಅಂತಃಕರಣದ ವೃತ್ತಿಯು. ಮೌನ : ಮಾತನ್ನು
ತಡೆಗಟ್ಟುವುದಾದರೂ ಮನಸ್ಸನ್ನೂ ಬಿಗಿಹಿಡಿಯುವದರ ಮೂಲಕವೇ ಆಗುತ್ತದೆ
ಯಾದ್ದರಿಂದ ಕಾರ್ಯವಾದ (ಮೌನದಿಂದ) ಕಾರಣವಾದ ಮನಃಸಂಯಮವನ್ನು
ಮೌನವೆಂದು ಕರೆದಿದೆ. ಆತ್ಮವಿನಿಗ್ರಹ : ಮನಸ್ಸನ್ನು ಸಾಮಾನ್ಯರೂಪವಾಗಿ
ಎಲ್ಲದರಿಂದಲೂ ತಡೆಯುವುದು ಆತ್ಮವಿನಿಗ್ರಹವು, ಬರಿಯ ವಾಕ್ಯನ ವಿಷಯವಾದ
ಮನಸ್ಸನ್ನು ತಡೆದುಕೊಳ್ಳುವುದು ಮೌನವು - ಹೀಗೆ (ಇವೆರಡಕ್ಕೂ) ಹೆಚ್ಚುಕಡಿಮೆ
ಇರುತ್ತದೆ. ಭಾವಸಂಶುದ್ಧಿ : ಮತ್ತೊಬ್ಬರೊಡನೆ ವ್ಯವಹಾರಮಾಡುವಾಗ ಕಾಪಟ್ಟ
ವಿಲ್ಲದಿರುವುದು ಭಾವಸಂಶುದ್ಧಿ. ಇಂತಿದು ಮಾನಸತಪಸ್ಸು ಎನಿಸುತ್ತದೆ.

(ಭಾಷ್ಯ)

೯೪೧. ಯಥೋಕ್ತಂ ಕಾಯಿಕಂ ವಾಚಿಕಂ ಮಾನಸಂ ಚ ತಪಃ ತಪ್ತಂ ನರೈಃ
ಸತ್ತ್ವಾದಿಭೇದೇನ⁴ ಕಥಂ ತ್ರಿವಿಧಂ ಭವತಿ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಮೇಲೆ ಹೇಳಿದ ಕಾಯಿಕವಾಚಿಕಮಾನಸತಪಸ್ಸನ್ನು ಜನರು ಮಾಡುವಾಗ

-
1. 'ಪ್ರಸಾದಕಾರ್ಯ' ನಿ|| ; 'ಪ್ರಸಾದಕಾರ್ಯೋನ್ನೇಯಾ' ಮ|| ಮೈ||
 2. 'ವಾಜ್ಞಿಯಮೋಽಪಿ' ಮೈ || ವಾ||
 3. 'ಅಮಾಯಾವಿತ್ವಂ' ಅ|| ಮೈ||
 4. 'ಸಾತ್ತ್ವಿಕಾದಿಭೇದೇನ' ನಿ|| ; 'ಸಾತ್ತ್ವಿಕತ್ವಾದಿಭೇದೇನ' ಮ|| ; 'ಸತ್ತ್ವಾದಿ
ಗುಣಭೇದೇನ' ಮೈ|| ವಾ||

ಸತ್ವಾದಿ(ಗುಣಗಳ) ಭೇದದಿಂದ ಹೇಗೆ ಮೂರು ಬಗೆಯಾಗುವದೆಂಬುದನ್ನು (ಈಗ) ಹೇಳುತ್ತಾನೆ :-

ಶ್ರದ್ಧಯಾ ಪರಯಾ ತಪ್ತಂ ತಪಸ್ತತ್ತ್ರಿವಿಧಂ ನರೈಃ |

ಅಫಲಾಕಾಂಕ್ಷಿಭಿಯುಕ್ತೈಃ ಸಾತ್ವಿಕಂ ಪರಿಚಕ್ಷತೇ

||೧೨||

೧೨. ಆ ಮೂರು ವಿಧವಾದ ತಪಸ್ಸು ಪರಮಶ್ರದ್ಧೆಯಿಂದ ಫಲಾಕಾಂಕ್ಷೆಯಿಲ್ಲದೆ ಯುಕ್ತರಾದ ಜನರಿಂದ ಆಚರಿಸಲ್ಪಟ್ಟರೆ (ಅದನ್ನು) ಸಾತ್ವಿಕವೆಂದು ಕರೆಯುತ್ತಾರೆ.

(ಭಾಷ್ಯ)

೯೮೨. ಶ್ರದ್ಧಯಾ ಆಸ್ತಿಕ್ಯಬುದ್ಧ್ಯಾ ಪರಯಾ ಪ್ರಕೃಷ್ಯಯಾ ತಪ್ತಮ್ ಅನುಷ್ಠಿತಂ ತಪಃ ತತ್ ಪ್ರಕೃತಂ ತ್ರಿವಿಧಂ ತ್ರಿಪ್ರಕಾರಂ ತ್ರ್ಯಧಿಷ್ಠಾನಂ ನರೈಃ ಅನುಷ್ಠಾತ್ಯಭಿಃ ಅಫಲಾಕಾಂಕ್ಷಿಭಿಃ ಫಲಾಕಾಂಕ್ಷಾರಹಿತೈಃ ಯುಕ್ತೈಃ ಸಮಾಹಿತೈಃ ಯತ್ ಈದೃಶಂ ತಪಃ, ತತ್ ಸಾತ್ವಿಕಂ ಸತ್ತ್ವನಿರ್ವೃತ್ತಂ ಪರಿಚಕ್ಷತೇ ಕಥಯಂತಿ ಶಿಷ್ಯಾಃ ||೧೨||

(ಭಾಷ್ಯಾರ್ಥ)

ಪರಮಶ್ರದ್ಧೆಯಿಂದ ಹೆಚ್ಚಿನ ಆಸ್ತಿಕ್ಯಬುದ್ಧಿಯಿಂದ ಆ ಪ್ರಕೃತವಾದ¹ ಮೂರು ಬಗೆಯ ಮೂರು ಪ್ರಕಾರವಾದ ಮೂರು ಆಶ್ರಯವುಳ್ಳ ತಪಸ್ಸು ಜನರಿಂದ (ತಪಸ್ಸನ್ನು) ಮಾಡುವವರಿಂದ ಫಲಾಕಾಂಕ್ಷೆಯಿಲ್ಲದೆ (ಯಾವ) ಫಲದ ಬಯಕೆಯೂ ಇಲ್ಲದೆ, ಯುಕ್ತರಾಗಿ ಸಮಾಧಾನಚಿತ್ತದಿಂದ (ಆಗುವ) ಇಂಥ ತಪಸ್ಸಿದೆ ಯಲ್ಲ, ಅದು ಸಾತ್ವಿಕವು ಸತ್ತ್ವದಿಂದಾದದ್ದು ಎಂದು ಶಿಷ್ಯರು ಕರೆಯುತ್ತಾರೆ, ಹೇಳುತ್ತಾರೆ.

ಸತ್ಕಾರಮಾನಪೂಜಾರ್ಥಂ ತಪೋ ದಮ್ಭೇನ ಚೈವ ಯತ್ |

ಕ್ರಿಯತೇ ತದಿಹ ಪ್ರೋಕ್ತಂ ರಾಜಸಂ ಚಲಮಧ್ರುವಮ್

||೧೮||

೧೮, ಸತ್ಕಾರಮಾನಪೂಜಾರ್ಥವಾಗಿ ಯಾವ ತಪಸ್ಸು ದಂಭದಿಂದ ಮಾಡಲ್ಪಡುವದೋ ಚಲವಾದ ಅಧ್ರುವವಾದ ಅದು ಇಲ್ಲಿ ರಾಜಸವೆಂದು ಕರೆಯಲ್ಪಡುತ್ತದೆ.

1. ಶಾರೀರವಾಜ್ಞಯಮಾನಸವೆಂದು ಹೇಳಿರುವ.

(ಭಾಷ್ಯ)

೯೮೩. ಸತ್ಕಾರಃ ಸಾಧುಕಾರಃ ; ಸಾಧುರಯಂ ತಪಸ್ವೀ ಬ್ರಾಹ್ಮಣಃ ಇತ್ಯೇವ ಮರ್ಥಮ್ | ಮಾನಃ ಮಾನನಂ ಪ್ರತ್ಯುತ್ಥಾನಾಭಿವಾದನಾದಿಃ | ತದರ್ಥಮ್ | ಪೂಜಾಪಾದಪ್ರಕ್ಷಾಲನಾರ್ಚನಾಶಯಿತ್ಯತ್ಪಾದಿಃ¹ | ತದರ್ಥಂ ಚ | ತಪಃ ಸತ್ಕಾರಮಾನ ಪೂಜಾರ್ಥಮ್ | ದಮ್ಪೇನ ಚೈವ ಯತ್ ಕ್ರಿಯತೇ ತಪಃ ತತ್ ಇಹ ಪ್ರೋಕ್ತಂ ಕಥಿತಂ ರಾಜಸಂ ಚಲಂ ಕಾದಾಚಿತ್ಕಫಲತ್ವೇನ ಅಧ್ಯುವಮ್ ||೧೮||

(ಭಾಷ್ಯಾರ್ಥ)

ಸತ್ಕಾರವೆಂದರೆ 'ಈತನು ಸಾಧು, ತಪಸ್ವಿಯು ಬ್ರಾಹ್ಮಣನು' ಎಂದು ಮೆಚ್ಚುವುದು ; ಅದಕ್ಕಾಗಿ. ಮಾನವೆಂದರೆ ಗೌರವಿಸುವುದು ; ಎದ್ದುನಿಲ್ಲುವುದು, ನಮಸ್ಕರಿಸುವುದು ಮುಂತಾದದ್ದು ; ಅದಕ್ಕಾಗಿ. ಮತ್ತು ಪೂಜೆ ಎಂದರೆ ಕಾಲು ತೊಳೆಯುವುದು, ಪೂಜಿಸುವುದು, ಅನ್ನವನ್ನು ಕೊಡುವುದು² - ಮುಂತಾದದ್ದು ; ಅದಕ್ಕಾಗಿ. (ಹೀಗೆ ಮಾಡುವ) ತಪಸ್ಸು ಸತ್ಕಾರಮಾನಪೂಜಾರ್ಥವು. ಮತ್ತು ಯಾವ ತಪಸ್ಸು ದಂಭದಿಂದ ಮಾಡಲ್ಪಡುವದೋ ಅದು ಇಲ್ಲಿ ರಾಜಸವು - ಯಾವಾಗಲೋ ಒಂದು ಸಲ ಫಲವನ್ನು ಕೊಡುವದರಿಂದ ಚಂಚಲವು,³ ಅಶಾಶ್ವತವಾದದ್ದು⁴ - ಎನಿಸುವುದು, (ಅದನ್ನು) ಹಾಗೆಂದು ಕರೆಯುವರು.

ಮೂಢಗ್ರಾಹೇಣಾತ್ಮನೋ ಯತ್ ಪೀಡಯಾ ಕ್ರಿಯತೇ ತಪಃ |

ಪರಸ್ಮೋತ್ಸಾದನಾರ್ಥಂ ವಾ ತತ್ ತಾಮಸಮುದಾಹೃತಮ್ ||೧೯||

೧೯. ಮೂಢವಿಶ್ವಾಸದಿಂದ ತನಗೆ ತೊಂದರೆಯನ್ನು ಮಾಡಿಕೊಂಡು, ಅಥವಾ ಮತ್ತೊಬ್ಬರನ್ನು ಹಾಳುಮಾಡುವದಕ್ಕಾಗಿ ಯಾವ ತಪಸ್ಸು ಮಾಡಲ್ಪಡುವದೋ ಅದು ತಾಮಸವೆನಿಸುತ್ತಿದೆ.

1. 'ಅತಿಶಯಿತ್ಯತ್ಪಾದಿಃ' ನಿ||

2. 'ಆಶಯಿತ್ಯತ್ಪ' ಎಂಬ ಭಾಷ್ಯವು ಮೂಲತಃ ಹೇಗೆ ಇತ್ತೆಂಬುದು ತಿಳಿಯದು ; ಬರೆದವರು ಏನೋ ಬದಲಾಯಿಸಿರಬಹುದೆಂದು ತೋರುತ್ತದೆ.

3. 'ಚಲಮಧ್ಯವಂ ಕಾದಾಚಿತ್ಕಫಲಧ್ಯುವಮ್' ಎಂಬ ಮ|| ಪಾಠದಲ್ಲಿ ಮೊದಲನೆಯ 'ಅಧ್ಯುವಂ' ಎಂಬ ಮಾತು ಹೆಚ್ಚು.

4. ಐಹಿಕಫಲವನ್ನು ಮುಂದುಮಾಡಿಕೊಂಡಿರುವದರಿಂದ ಅದಕ್ಕೆ ಪಾರತ್ರಿಕಫಲವು ಆಗಿಯೇತೀರುವದೆಂದು ಹೇಳುವದಕ್ಕಿಲ್ಲ.

(ಭಾಷ್ಯ)

೯೪೪. ಮೂಢಗ್ರಾಹೇಣ ಅವಿವೇಕನಿಶ್ಚಯೇನ ಆತ್ಮನಃ ಪೀಡಯಾ ಯತ್ ಕ್ರಿಯತೇ ತಪಃ ಪರಸ್ಯ ಉತ್ಸಾದನಾರ್ಥಂ ವಿನಾಶಾರ್ಥಂ ವಾ ತತ್ ತಾಮಸಂ ತಪಃ ಉದಾಹೃತಮ್ ||೧೯||

(ಭಾಷ್ಯಾರ್ಥ)

ಮೂಢಗ್ರಾಹದಿಂದ ಅವಿವೇಕದಿಂದ ಮಾಡಿಕೊಂಡ ನಿಶ್ಚಯದಿಂದ, ತನಗೆ ತೊಂದರೆಯನ್ನು ಮಾಡಿಕೊಂಡಾಗಲಿ, ಮತ್ತೊಬ್ಬರ ಉತ್ಸಾದನೆಗಾಗಿ (ಅವನು) ಹಾಳಾಗಲೆಂದಾಗಲಿ, ಯಾವ ತಪಸ್ಸನ್ನು ಮಾಡುತ್ತಾನೋ ಅದು ತಾಮಸವೆನಿಸುವದು.

ದಾನದಲ್ಲಿ ಸಾತ್ವಿಕಾದಿಭೇದ

(ಭಾಷ್ಯ)

೯೪೫. ಇದಾನೀಂ ದಾನತ್ಯವಿದ್ಯಮ್¹ ಉಚ್ಯತೇ -

(ಭಾಷ್ಯಾರ್ಥ)

ಈಗ ದಾನದಲ್ಲಿ ಮೂರು ಬಗೆಯನ್ನು ಹೇಳುತ್ತಾನೆ :-

ದಾತವ್ಯಮಿತಿ ಯದ್ದಾನಂ ದೀಯತೇನುಪಕಾರಿಣೇ |

ದೇಶೇ ಕಾಲೇ ಚ ಪಾತ್ರೇ ಚ ತದ್ದಾನಂ ಸಾತ್ವಿಕಂ ಸ್ಪೃತಮ್ ||೨೦||

೨೦. ದಾನಮಾಡತಕ್ಕದ್ದು ಎಂದು - ಯಾವ ದಾನವನ್ನು ಅನುಪಕಾರಿ ಯಾದವನಿಗೆ ದೇಶದಲ್ಲಿಯೂ ಕಾಲದಲ್ಲಿಯೂ ಪಾತ್ರದಲ್ಲಿಯೂ ಕೊಡುವರೋ ಆ ದಾನವು ಸಾತ್ವಿಕವೆನಿಸುತ್ತದೆ.

(ಭಾಷ್ಯ)

೯೪೬. ದಾತವ್ಯಮ್ ಇತ್ಯೇವಂ ಮನಃ ಕೃತ್ವಾ ಯತ್ ದಾನಂ ದೀಯತೇ ಅನುಪಕಾರಿಣೇ ಪ್ರತ್ಯುಪಕಾರಾಸಮರ್ಥಾಯ | ಸಮರ್ಥಯಾಪಿ ನಿರಪೇಕ್ಷಂ ದೀಯತೇ | ದೇಶೇ ಪುಣ್ಯೇ ಕುರುಕ್ಷೇತ್ರಾದೌ ; ಕಾಲೇ ಸಜ್ಯಾನ್ತಾದೌ ; ಪಾತ್ರೇ ಚ ಷಡ್ಜ್ಞವಿತ್ ವೇದಪಾರಗಃ² ಇತ್ಯಾದೌ - ತತ್ ದಾನಂ ಸಾತ್ವಿಕಂ ಸ್ಪೃತಮ್ ||೨೦||

1. 'ದಾನಭೇದಃ' ನಿ||

2. 'ಷಡ್ಜ್ಞವಿದ್ಯೇದಪಾರಗಬಹುವಿದಾದೌ' ಮ||

(ಭಾಷ್ಯಾರ್ಥ)

ದಾನಮಾಡತಕ್ಕದ್ದು ಎಂದೀ ಪರಿಯಲ್ಲಿ ಮನಸ್ಸುಮಾಡಿಕೊಂಡು ಅನುಪಕಾರಿಗೆ, ಪ್ರತಿಯಾಗಿ ಉಪಕಾರವನ್ನು ಮಾಡಲು ಶಕ್ತನಲ್ಲದವನಿಗೆ, ಶಕ್ತನಾಗಿದ್ದರೂ (ಅವನಿಂದ) ಯಾವ ಅಪೇಕ್ಷೆಯೂ ಇಲ್ಲದೆ ; ದೇಶದಲ್ಲಿ ಕುರುಕ್ಷೇತ್ರವೇ ಮುಂತಾದ ಪುಣ್ಯ(ಸ್ಥಲ)ದಲ್ಲಿ ; ಕಾಲದಲ್ಲಿ, ಸಂಕ್ರಾತಿಯೇ ಮುಂತಾದ (ಉಕ್ತಕಾಲದಲ್ಲಿ) ; ಪಾತ್ರನಲ್ಲಿ - ಆರು ಅಂಗಗಳನ್ನು ಬಲ್ಲವನು, ವೇದದ ಪಾರವನ್ನು ಮುಟ್ಟಿದವನು ಮುಂತಾದ - (ಯೋಗ್ಯತೆಯುಳ್ಳವ)ನಲ್ಲಿ. (ಹೀಗೆ) ಯಾವ ದಾನವನ್ನು ಕೊಡುವರೋ ಆ ದಾನವು ಸಾತ್ವಿಕವೆನಿಸುತ್ತದೆ.

ಯತ್ ತು ಪ್ರತ್ಯುಪಕಾರಾರ್ಥಂ ಫಲಮುದ್ದಿಶ್ಯ ವಾ ಪುನಃ |

ದೀಯತೇ ಚ ಪರಿಕ್ಷಿಷ್ಟಂ ತದ್ದಾನಂ ರಾಜಸಂ ಸ್ತ್ರತಮ್ ||೨೧||

೨೧. ಆದರೆ ಯಾವದು ಪ್ರತ್ಯುಪಕಾರಾರ್ಥವಾಗಿ ಅಥವಾ ಫಲವನ್ನು ಉದ್ದೇಶಿಸಿಯಾದರೂ ಪರಿಕ್ಷೇಶದಿಂದ ಕೊಡಲ್ಪಡುವದೋ ಆ ದಾನವು ರಾಜಸವೆನಿಸುತ್ತದೆ.

(ಭಾಷ್ಯ)

೯೮೨. ಯತ್ ತು ದಾನಂ ಪ್ರತ್ಯುಪಕಾರಾರ್ಥಂ ಕಾಲೇ ತು ಅಯಂ ಮಾಂ ಪ್ರತ್ಯುಪಕರಿಷ್ಯತಿ - ಇತ್ಯೇವಮರ್ಥಮ್, ಫಲಂ ವಾ ಅಸ್ಯ ದಾನಸ್ಯ ಮೇ ಭವಿಷ್ಯತಿ ಅದೃಷ್ಟಮ್ ಇತಿ - ತತ್ ಉದ್ದಿಶ್ಯ (ವಾ)¹ ಪುನಃ ದೀಯತೇ ಚ ಪರಿಕ್ಷಿಷ್ಟಂ ಖೇದಸಂಯುಕ್ತಂ ತತ್ ದಾನಂ ರಾಜಸಂ ಸ್ತ್ರತಮ್ ||೨೧||

(ಭಾಷ್ಯಾರ್ಥ)

ಆದರೆ ಯಾವ ದಾನವನ್ನು ಪ್ರತ್ಯುಪಕಾರಕ್ಕಾಗಿ ಸಮಯಬಂದಾಗಲಾದರೆ ಇವನು ನನಗೆ ಪ್ರತ್ಯುಪಕಾರಮಾಡಿಯಾನು ಎಂಬೀ ಕಾರಣದಿಂದಲಾಗಲಿ, ಈ ದಾನಕ್ಕೆ ನನಗೆ ಅದೃಷ್ಟವಾದ ಫಲವಾದೀತು ಎಂದು ಅದನ್ನು ಮನಸ್ಸಿನಲ್ಲಿಟ್ಟಾಗಲಿ, ಪರಿಕ್ಷೇಶದಿಂದ ಆಯಾಸದಿಂದೊಡಗೂಡಿ ಕೊಡುತ್ತಾರೋ ಆ ದಾನವು ರಾಜಸವೆನಿಸುತ್ತದೆ.

ಅದೇಶಕಾಲೇ ಯದ್ದಾನಮಪಾತ್ರೇಭ್ಯಶ್ಚ ದೀಯತೇ |

ಅಸತ್ಪ್ರತಮವಜ್ಞಾತಂ ತತ್ ತಾಮಸಮುದಾಹೃತಮ್ ||೨೨||

1. 'ತದ್ವಾ ಉದ್ದಿಶ್ಯ' ಮ||

೨೨. ಯಾವ ದಾನವು ಅದೇಶಕಾಲದಲ್ಲಿ ಅಪಾತ್ರರಿಗೂ (ಕೊಡಲ್ಪಡುವದೋ) ಅಸತ್ಪ್ರತವಾಗಿ ಅವಜ್ಞಾತವಾಗಿ (ಕೊಡಲ್ಪಡುವದೋ,) ಅದು ತಾಮಸವೆನಿಸುವದು.

(ಭಾಷ್ಯ)

೯೮೮. ಅದೇಶಕಾಲೇ ಅದೇಶೇ ಅಪುಣ್ಯೇ ದೇಶೇ¹ ಮ್ಲೇಚ್ಛಾಶುಚ್ಯಾದಿ ಸಂಕೀರ್ಣೇ | ಅಕಾಲೇ ಪುಣ್ಯಹೇತುತ್ವೇನ ಅಪ್ರಖ್ಯಾತೇ,² ಸಜ್ಞಾನ್ತ್ಯಾದಿವಿಶೇಷ ರಹಿತೇ | ಅಪಾತ್ರೇಭ್ಯಶ್ಚ ಮೂರ್ಖತಸ್ಯರಾದಿಭ್ಯಃ | ದೇಶಾದಿಸಮ್ಪತ್ತೌ ವಾ ಅಸತ್ಪ್ರತಂ ಪ್ರಿಯವಚನಪಾದಪ್ರಕ್ಷಾಲನಪೂಜಾದಿರಹಿತಮ್ ಅವಜ್ಞಾತಂ ಪಾತ್ರಪರಿಭವಯುಕ್ತಂ ಚ ಯತ್ ದಾನಂ³ ತತ್ ತಾಮಸಮ್ ಉದಾಹೃತಮ್ ||೨೨||

(ಭಾಷ್ಯಾರ್ಥ)

ಅದೇಶಕಾಲದಲ್ಲಿ - ಅದೇಶದಲ್ಲಿ ಎಂದರೆ ಪುಣ್ಯ(ದೇಶ)ವಲ್ಲದೆ ಮ್ಲೇಚ್ಛರೂ ಅಶುಚಿ(ಪದಾರ್ಥಗಳೂ) ತುಂಬಿರುವ ದೇಶದಲ್ಲಿ ; ಅಕಾಲದಲ್ಲಿ ಎಂದರೆ ಪುಣ್ಯಕ್ಕೆ ಕಾರಣವೆಂದು ಪ್ರಸಿದ್ಧವಲ್ಲದ ಸಂಕ್ರಾಂತಿಯೇ ಮುಂತಾದ ವಿಶೇಷಗಳಿಲ್ಲದ (ಕಾಲದಲ್ಲಿ) ; ಅಪಾತ್ರರಿಗೆ ಮೂರ್ಖರು, ಕಳ್ಳರು - ಮುಂತಾದವರಿಗೆ ; ಅಥವಾ (ಸರಿಯಾದ) ದೇಶವೇ ಮುಂತಾದವುಗಳು ಒದಗಿದ್ದರೂ ಅಸತ್ಪ್ರತವಾಗಿ ಪ್ರಿಯವಾದ ಮಾತು, ಪಾದಪ್ರಕ್ಷಾಲನೆ, ಪೂಜೆ - ಮುಂತಾದ(ದೊಂದೂ) ಇಲ್ಲದೆ. ಅವಜ್ಞಾತವಾಗಿ ಪಾತ್ರರಾದವರನ್ನು ಧಿಕ್ಕಾರಮಾಡುವದರೊಡನೆ, ಯಾವ ದಾನವನ್ನು ಕೊಡುವರೋ ಅದು ತಾಮಸವೆನಿಸುವದು.

ಪರಮಾತ್ಮನ ನಾಮಸ್ಮರಣೆಯಿಂದ ಕರ್ಮಸಾದ್ಗುಣ್ಯ

(ಭಾಷ್ಯ)

೯೮೯. ಯಜ್ಞದಾನತಪಃಪ್ರಭೃತೀನಾಂ ಸಾದ್ಗುಣ್ಯಕರಣಾಯ ಅಯಮ್ ಉಪದೇಶಃ ಉಚ್ಯತೇ -

1. 'ಅಪುಣ್ಯದೇಶೇ' ಮ|| ಮೈ||

2. 'ಅನಾಖ್ಯಾತೇ ಅಪ್ರಖ್ಯಾತೇ' ಮ||

3. 'ದೀಯತೇ' ಎಂಬುದು ಬಿಟ್ಟುಹೋಗಿದೆಯೋ, ಅದರರ್ಥವನ್ನೇ 'ದಾನಮ್' ಎಂಬದರಲ್ಲಿ ಅಡಕಮಾಡಿದೆಯೋ ತಿಳಿಯದು.

(ಭಾಷ್ಯಾರ್ಥ)

ಯಜ್ಞ, ದಾನ, ತಪಸ್ಸು - ಮುಂತಾದವುಗಳಿಗೆ¹ ಸಾದ್ಗುಣ್ಯವನ್ನುಂಟುಮಾಡುವುದಕ್ಕೆ ಈ ಉಪದೇಶವನ್ನು ಹೇಳಿರುತ್ತದೆ :-

ಓಂ ತತ್ಸದಿತಿ ನಿರ್ದೇಶೋ ಬ್ರಹ್ಮಣಸ್ತ್ರಿವಿಧಃ ಸ್ತುತಃ |

ಬ್ರಾಹ್ಮಣಾಸ್ತೇನ ವೇದಾಶ್ಚ ಯಜ್ಞಾಶ್ಚ ವಿಹಿತಾಃ ಪುರಾ ||೨೩||

೨೩. ಓಂ ತತ್ ಸತ್ ಎಂದು ಬ್ರಹ್ಮಕ್ಕೆ ಮೂರು ವಿಧವಾದ ನಿರ್ದೇಶವು ಹೇಳಲ್ಪಟ್ಟಿರುವುದು. ಅದರಿಂದ ಹಿಂದೆ ಬ್ರಾಹ್ಮಣರೂ ಯಜ್ಞಗಳೂ ವೇದಗಳೂ ಮಾಡಲ್ಪಟ್ಟಿರುತ್ತವೆ.

(ಭಾಷ್ಯ)

‘ಓಂ ತತ್ಸತ್’ ಇತಿ ಏವಂ ನಿರ್ದೇಶಃ ನಿರ್ದಿಶ್ಯತೇ ಅನೇನ ಇತಿ ನಿರ್ದೇಶಃ | ತ್ರಿವಿಧಃ ನಾಮನಿರ್ದೇಶಃ ಬ್ರಹ್ಮಣಃ ಸ್ತುತಃ ಚಿಂತಿತಃ ವೇದಾನ್ತೇಷು ಬ್ರಹ್ಮವಿದ್ವಿಃ | ಬ್ರಾಹ್ಮಣಾಃ ತೇನ ನಿರ್ದೇಶೇನ ತ್ರಿವಿಧೇನ ವೇದಾಶ್ಚ ಯಜ್ಞಾಶ್ಚ ವಿಹಿತಾಃ ನಿರ್ಮಿತಾಃ ಪುರಾ ಪೂರ್ವಮ್ ಇತಿ - ನಿರ್ದೇಶಸ್ತುತ್ಯರ್ಥಮ್ ಉಚ್ಯತೇ ||೨೩||

(ಭಾಷ್ಯಾರ್ಥ)

‘ಓಂ ತತ್ ಸತ್’ ಎಂದು ಬ್ರಹ್ಮಕ್ಕೆ ಮೂರು ಬಗೆಯ ನಿರ್ದೇಶವು. ಯಾವುದರಿಂದ ತಿಳಿಸುವರೋ ಅದಕ್ಕೆ ನಿರ್ದೇಶವೆಂದು ಹೆಸರು. (ಬ್ರಹ್ಮಕ್ಕೆ ಮೂರು ಬಗೆಯ) ಹೆಸರಿನ ನಿರ್ದೇಶವು ಸ್ತುತವಾಗಿದೆ. ಬ್ರಹ್ಮಜ್ಞಾನಿಗಳು ಉಪನಿಷತ್ತುಗಳಲ್ಲಿ ವಿಚಾರಮಾಡಿ (ಹೇಳಿ)ರುತ್ತಾರೆ. ಮೂರು ವಿಧವಾದ ಆ ನಿರ್ದೇಶದಿಂದ ಬ್ರಾಹ್ಮಣರೂ ವೇದಗಳೂ ಯಜ್ಞಗಳೂ ಹಿಂದಕ್ಕೆ ವಿಹಿತವಾಗಿವೆ, ಮಾಡಲ್ಪಟ್ಟಿರುತ್ತವೆ - ಎಂದು ನಿರ್ದೇಶವನ್ನು ಹೊಗಳುವುದಕ್ಕೆ² ಹೇಳಿರುತ್ತದೆ.

1. ಮುಂದೆ ಹೇಳಿರುವುದು ಯಜ್ಞ, ದಾನ, ತಪಸ್ಸು - ಈ ಮೂರನ್ನೇ ಆದರೆ ವೇದೋಕ್ತವಾದ ಕರ್ಮಸಾಮಾನ್ಯವನ್ನು ಮುಂತಾದ ಎಂಬ ಮಾತಿನಿಂದ ಹೇಳಿದೆ ಎಂದು ಕಲ್ಪಿಸಬೇಕು. ಅಥವಾ ಯಜ್ಞಾದಿಗಳಂತೆ ಆಹಾರವನ್ನು ತ್ರಿವಿಧವಾಗಿ ಹೇಳಿತ್ತು ; ಅದಕ್ಕೂ ಶಾಸ್ತ್ರದಲ್ಲಿ ಹೇಳಿದಂತೆ ಭಕ್ತಾಭಕ್ತವಿಭಾಗವನ್ನು ಅನುಸರಿಸುವುದರಿಂದ ಅದೃಷ್ಟಫಲವಿದೆ ಎಂದು ಕಲ್ಪಿಸಬೇಕು.

2. ಪವಿತ್ರವಾದ ಸೃಷ್ಟಿಯು ಈ ನಿರ್ದೇಶಪೂರ್ವಕವಾಗಿ ಆಗಿದೆ ಎಂದು ಸ್ತುತಿ.

ತಸ್ಮಾದೋಮಿತು ದಾಹ್ಯತ್ಯ ಯಜ್ಞದಾನತಪಃಕ್ರಿಯಾಃ |

ಪ್ರವರ್ತನೈ ವಿಧಾನೋಕ್ತಾಸ್ಸತತಂ ಬ್ರಹ್ಮವಾದಿನಾಮ್ ||೨೪||

೨೪. ಆದ್ದರಿಂದ ಬ್ರಹ್ಮವಾದಿಗಳ ವಿಧಾನೋಕ್ತವಾದ ಯಜ್ಞದಾನ ತಪಃಕ್ರಿಯೆಗಳು ಯಾವಾಗಲೂ 'ಓಂ' ಎಂದು ಹೇಳಿದ ಬಳಿಕವೇ ಪ್ರಾರಂಭವಾಗುತ್ತವೆ.

(ಭಾಷ್ಯ)

೯೯೦. ತಸ್ಮಾತ್ 'ಓಮ್' ಇತಿ ಉದಾಹೃತ್ಯ ಉಚ್ಚಾರ್ಯ ಯಜ್ಞದಾನತಪಃಕ್ರಿಯಾಃ ಯಜ್ಞಾದಿಸ್ವರೂಪಾಃ ಕ್ರಿಯಾಃ¹ ಪ್ರವರ್ತನೈ ವಿಧಾನೋಕ್ತಾಃ ಶಾಸ್ತ್ರಚೋದಿತಾಃ ಸತತಂ ಸರ್ವದಾ ಬ್ರಹ್ಮವಾದಿನಾಂ ಬ್ರಹ್ಮವದನಶೀಲಾನಾಮ್ ||

(ಭಾಷ್ಯಾರ್ಥ)

ಆದ್ದರಿಂದ ಬ್ರಹ್ಮವಾದಿಗಳು ಬ್ರಹ್ಮವನ್ನು ಹೇಳುವ ಸ್ವಭಾವದವರು (ಮಾಡುವ) ವಿಧಾನೋಕ್ತವಾದ ಶಾಸ್ತ್ರಚೋದಿತವಾದ ಯಜ್ಞದಾನ ತಪಃಕ್ರಿಯೆಗಳು, ಯಜ್ಞವೇ ಮುಂತಾದ ರೂಪದ ಕರ್ಮಗಳು ಯಾವಾಗಲೂ 'ಓಂ' ಎಂದು ಹೇಳಿದ ಉಚ್ಚರಿಸಿದ ಬಳಿಕವೇ ಪ್ರಾರಂಭವಾಗುತ್ತವೆ.²

ತದಿತ್ಯನಭಿಸನ್ದಾಯ ಫಲಂ ಯಜ್ಞತಪಃಕ್ರಿಯಾಃ |

ದಾನಕ್ರಿಯಾಶ್ಚ ವಿವಿಧಾಃ ಕ್ರಿಯನೈ ಮೋಕ್ಷಕಾಂಕ್ಷಿಭಿಃ ||೨೫||

೨೫. ತತ್ ಎಂದು ಫಲವನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಯಜ್ಞ ತಪಃಕ್ರಿಯೆಗಳೂ ವಿವಿಧವಾದ ದಾನಕ್ರಿಯೆಗಳೂ ಮೋಕ್ಷಕಾಂಕ್ಷಿಗಳಿಂದ ಮಾಡಲ್ಪಡುತ್ತವೆ.

(ಭಾಷ್ಯ)

೯೯೧. 'ತತ್' ಇತಿ ಅನಭಿಸನ್ದಾಯ | ತತ್ ಇತಿ ಬ್ರಹ್ಮಾಭಿಧಾನಮ್

1. 'ಯಜ್ಞಕ್ರಿಯಾಃ ದಾನಕ್ರಿಯಾಃ ತಪಃಕ್ರಿಯಾಶ್ಚ ಯಜ್ಞದಾನತಪಃಕ್ರಿಯಾಃ | ಯಜ್ಞಾದಿಸ್ವರೂಪಾಃ ಕ್ರಿಯಾಃ' ಮ||

2. ಉಚ್ಚರಿಸುವದರಿಂದ ಕರ್ಮವು ನಿರ್ವಿಘ್ನವಾಗಿ ಸಮಾಪ್ತವಾಗುತ್ತದೆ.

ಸಮುಚ್ಚಾಯ್ ಅನಭಿಸನ್ದಾಯ ಚ ಯಜ್ಞಾದಿಕರ್ಮಣಃ ಫಲಮ್, ಯಜ್ಞತಪಃ
ಕ್ರಿಯಾಃ ಯಜ್ಞಕ್ರಿಯಾಶ್ಚ ತಪಃಕ್ರಿಯಾಶ್ಚ ಯಜ್ಞತಪಃಕ್ರಿಯಾಃ ದಾನಕ್ರಿಯಾಶ್ಚ
ವಿವಿಧಾಃ ಕ್ಷೇತ್ರಹಿರಣ್ಯಪ್ರದಾನಾದಿಲಕ್ಷಣಾಃ ಕ್ರಿಯಂತೇ ನಿರ್ವರ್ತೃಂತೇ ಮೋಕ್ಷ ಕಾಙ್ಕ್ಷಿಭಿಃ
ಮೋಕ್ಷಾರ್ಥಿಭಿಃ ಮುಮುಕ್ಷುಭಿಃ ||೨೫||

(ಭಾಷ್ಯಾರ್ಥ)

‘ತತ್’ ಎಂದು ಅಭಿಸಂಧಾನಮಾಡದೆ, ತತ್ ಎಂಬ ಬ್ರಹ್ಮದ ನಾಮವನ್ನು ಉಚ್ಚರಿಸಿ ಯಜ್ಞವೇ ಮುಂತಾದ ಕರ್ಮದ ಫಲವನ್ನು ಮನಸ್ಸಿಗೆ ತಂದುಕೊಳ್ಳದೆ ಯಜ್ಞತಪಃಕ್ರಿಯೆಗಳನ್ನೂ - ಯಜ್ಞಕ್ರಿಯೆಗಳನ್ನೂ ತಪಃಕ್ರಿಯೆಗಳನ್ನೂ (ಎಂಬರ್ಥದಲ್ಲಿ) ಯಜ್ಞತಪಃಕ್ರಿಯಾಃ (ಎಂದಿದೆ) - ವಿವಿಧವಾದ ದಾನಕ್ರಿಯೆಗಳನ್ನೂ ಹೊಲ, ಚಿನ್ನ - ಇವುಗಳನ್ನು ಕೊಡುವದೇ ಮುಂತಾದ (ದಾನಕ್ರಿಯೆಗಳನ್ನೂ) ಮೋಕ್ಷ ಕಾಂಕ್ಷಿಗಳು, ಮೋಕ್ಷವನ್ನು ಬಯಸುವ ಮುಮುಕ್ಷುಗಳು ಮಾಡುತ್ತಾರೆ, ನೆರವೇರಿಸುತ್ತಾರೆ.¹

(ಭಾಷ್ಯ)

೯೯೩. ಓಂ ತಚ್ಚಬ್ಧಯೋಃ ವಿನಿಯೋಗಃ ಉಕ್ತಃ | ಅಥ ಇದಾನೀಂ ಸಚ್ಚಬ್ಧಸ್ಯ ವಿನಿಯೋಗಃ ಕಥ್ಯತೇ -

(ಭಾಷ್ಯಾರ್ಥ)

‘ಓಂ’, ‘ತತ್’ - ಎಂಬ ಶಬ್ದಗಳಿಗೆ ವಿನಿಯೋಗವನ್ನು ಹೇಳಿದ್ದಾಯಿತು. ಇನ್ನು ಈಗ ಸತ್ ಎಂಬ ಶಬ್ದಕ್ಕೆ ವಿನಿಯೋಗವನ್ನು ಹೇಳುತ್ತಾನೆ :-

ಸದ್ಭಾವೇ ಸಾಧುಭಾವೇ ಚ ಸದಿತೈತತ್ ಪ್ರಯುಜ್ಯತೇ |

ಪ್ರಶಸ್ತೇ ಕರ್ಮಣಿ ತಥಾ ಸಚ್ಚಬ್ಧಃ ಪಾರ್ಥ ಯುಜ್ಯತೇ ||೨೬||

೨೬. ಎಲೈ ಪಾರ್ಥನೆ, ಸದ್ಭಾವದಲ್ಲಿಯೂ ಸಾಧುಭಾವದಲ್ಲಿಯೂ ಸತ್ ಎಂಬುದು ಪ್ರಯೋಗವಾಗುತ್ತದೆ. ಮತ್ತು ಪ್ರಶಸ್ತವಾದ ಕರ್ಮದಲ್ಲಿ ಸತ್ ಎಂಬ ಶಬ್ದವು ಪ್ರಯೋಗವಾಗುತ್ತದೆ.

1. ಇದರಿಂದ ಅವರ ಕರ್ಮಗಳಿಗೆ ಸಾದ್ಗುಣ್ಯವು ಬರುತ್ತದೆ.

(ಭಾಷ್ಯ)

೯೯೪. ಸದ್ಭಾವೇ ಅಸತಃ ಸದ್ಭಾವೇ, ಯಥಾ ಅವಿದ್ಯಮಾನಸ್ಯ ಪುತ್ರಸ್ಯ ಜನ್ಮನಿ ; ತಥಾ ಸಾಧುಭಾವೇ ಚ ಅಸದ್ಭಾವತ್ವಸ್ಯ ಅಸಾಧೋಃ ಸದ್ಭಾವತ್ವತಾ ಸಾಧುಭಾವಃ, ತಸ್ಮಿನ್ ಸಾಧುಭಾವೇ ಚ - 'ಸತ್' ಇತ್ಯೇತತ್ ಅಭಿಧಾನಂ ಬ್ರಹ್ಮಣಃ ಪ್ರಯುಜ್ಯತೇ¹ ಅಭಿಧೀಯತೇ | ಪ್ರಶಸ್ತೇ ಕರ್ಮಣಿ ವಿವಾಹಾದೌ ಚ ತಥಾ ಸಚ್ಚಬ್ಧಃ ಪಾರ್ಥ ಯುಜ್ಯತೇ, ಪ್ರಯುಜ್ಯತೇ ಇತ್ಯೇತತ್ ||೨೬||

(ಭಾಷ್ಯಾರ್ಥ)

ಸದ್ಭಾವದಲ್ಲಿ, ಇಲ್ಲದ್ದು ಉಂಟಾಗುವ(ದೇಂಬರ್ಥದಲ್ಲಿ, ಉದಾಹರಣೆಗೆ ಇಲ್ಲದಿರುವ ಮಗನು ಹುಟ್ಟಿದನು ಎಂಬಲ್ಲಿ ; ಹಾಗೂ ಸಾಧುಭಾವ(ವೇಂಬರ್ಥ) ದಲ್ಲಿ, ಕೆಟ್ಟ ನಡತೆಯವನಾದ ಅಸಾಧುವು ಒಳ್ಳೆಯ ನಡತೆಯವನಾಗುವದು ಸಾಧುಭಾವವು ; ಆ ಸಾಧುಭಾವದಲ್ಲಿಯೂ - ಸತ್ ಎಂಬಿ ಬ್ರಹ್ಮದ ಹೆಸರು ಪ್ರಯುಕ್ತವಾಗುತ್ತದೆ, ಹೇಳಲ್ಪಡುತ್ತದೆ. ಪ್ರಶಸ್ತವಾದ ವಿವಾಹವೇ ಮುಂತಾದ ಕರ್ಮದಲ್ಲಿಯೂ ಸತ್ ಎಂಬ ಶಬ್ದವೂ, ಎಲೈ ಪಾರ್ಥನೆ, ಯುಕ್ತವಾಗುತ್ತದೆ, ಪ್ರಯುಕ್ತವಾಗುತ್ತದೆ² ಎಂದರ್ಥ.

ಯಜ್ಞೇ ತಪಸಿ ದಾನೇ ಚ ಸ್ಥಿತಿಃ ಸದಿತಿ ಚೋಚ್ಯತೇ |

ಕರ್ಮ ಚೈವ ತದರ್ಥೀಯಂ ಸದಿತ್ಯೇವಾಭಿಧೀಯತೇ

||೨೭||

೨೭. ಯಜ್ಞದಲ್ಲಿಯೂ ತಪಸ್ಸಿನಲ್ಲಿಯೂ ದಾನದಲ್ಲಿಯೂ ನಿಂತಿರುವದು ಸತ್ ಎನಿಸುತ್ತದೆ. ಅದಕ್ಕಾಗಿ (ಮಾಡುವ) ಕರ್ಮವೂ ಸತ್ತೆಂದೇ ಹೇಳಲ್ಪಡುತ್ತದೆ.

1. 'ತತ್ರ ಉಚ್ಯತೇ' ಎಂದು ಹೆಚ್ಚಾಗಿ ನಿ||

2. ಹೊಸದಾಗಿ ಉಂಟಾಗಿ ಇರವನ್ನು ಪಡೆಯುವ ವಸ್ತು, ಕೆಟ್ಟವನು ಒಳ್ಳೆಯವನಾಗುವದು, ಒಳ್ಳೆಯ ಕರ್ಮ - ಇವಕ್ಕೆಲ್ಲ ಸತ್ ಎಂಬ ಬ್ರಹ್ಮದ ಹೆಸರನ್ನು ಉಪಯೋಗಿಸುತ್ತಾರೆ. ಆದ್ದರಿಂದ ಕರ್ಮಸಾದ್ಗುಣ್ಯಕ್ಕೆ ಬ್ರಹ್ಮದ ಸತ್ತೆಂಬ ಹೆಸರನ್ನುಪಯೋಗಿಸುವದು ಸಾಧನ.

(ಭಾಷ್ಯ)

೯೯೫. ಯಜ್ಞೇ ಯಜ್ಞಕರ್ಮಣಿ ಯಾ ಸ್ಥಿತಿಃ, ತಪಸಿ ಚ ಯಾ ಸ್ಥಿತಿಃ ದಾನೇ ಚ ಯಾ ಸ್ಥಿತಿಃ - ಸಾ ಚ ಸತ್ ಇತಿ¹ ಉಚ್ಯತೇ ವಿದ್ವದ್ಭಿಃ | ಕರ್ಮ ಚೈವ ತದರ್ಥೀಯಂ ಯಜ್ಞದಾನತಪೋಽರ್ಥೀಯಮ್ ; ಅಥವಾ ಯಸ್ಯ ಅಭಿಧಾನತ್ರಯಂ ಪ್ರಕೃತಂ ತದರ್ಥೀಯಮ್² | ಈಶ್ವರಾರ್ಥೀಯಮ್ ಇತ್ಯೇತತ್ | ಸತ್ ಇತ್ಯೇವ ಅಭಿಧೀಯತೇ ||೨೭||

(ಭಾಷ್ಯಾರ್ಥ)

ಯಜ್ಞದಲ್ಲಿ ಯಜ್ಞಕರ್ಮದಲ್ಲಿ ನಿಂತಿರುವದಿದೆಯಲ್ಲ (ಅದೂ), ತಪಸ್ಸಿನಲ್ಲಿ ನಿಂತಿರುವದಿದೆಯಲ್ಲ (ಅದೂ), ಮತ್ತು ದಾನದಲ್ಲಿ ನಿಂತಿರುವದಿದೆಯಲ್ಲ,³ ಅದೂ ಸತ್ ಎಂದು ಬಲ್ಲವರಿಂದ ಹೇಳಲ್ಪಡುತ್ತದೆ. ಮತ್ತು ಅದಕ್ಕಾಗಿ - ಯಜ್ಞದಾನತಪಸ್ಸುಗಳಿಗಾಗಿ, ಅಥವಾ ಯಾವ (ಬ್ರಹ್ಮದ) ನಾಮತ್ರಯವು ಇಲ್ಲಿ ಪ್ರಕೃತವಾಗಿರುವದೋ ಅದಕ್ಕಾಗಿ, ಈಶ್ವರನಿಗಾಗಿ ಎಂದರ್ಥ - (ಅದಕ್ಕಾಗಿ ಮಾಡುವ) ಕರ್ಮವೂ ಸತ್ ಎಂದೇ ಕರೆಯಲ್ಪಡುತ್ತದೆ.⁴

ಅಶ್ರದ್ಧೆಯಿಂದ ಮಾಡಿದ ಕರ್ಮವು ನಿಷ್ಫಲ

(ಭಾಷ್ಯ)

೯೯೬. ತದೇತತ್ ಯಜ್ಞದಾನತಪಃಆದಿಕರ್ಮ ಅಸಾತ್ಮಿಕಂ ವಿಗುಣಮಪಿ ಶ್ರದ್ಧಾಪೂರ್ವಕಂ ಬ್ರಹ್ಮಣೋಽಭಿಧಾನತ್ರಯಪ್ರಯೋಗೇಣ ಸಗುಣಂ ಸಾತ್ಮಿಕಂ ಸಂಪಾದಿತಂ ಭವತಿ⁵ | ತತ್ರ ಚ ಸರ್ವತ್ರ ಶ್ರದ್ಧಾಪ್ರಧಾನತಯಾ ಸರ್ವಂ ಸಂಪಾದ್ಯತೇ ಯಸ್ಮಾತ್, ತಸ್ಮಾತ್ -

1. 'ಇತಿ ಚ' ಮ|| ಮೈ|| ಗು|| ವಾ||

2. 'ಯಜ್ಞದಾನತದರ್ಥೀಯಂ' ಎಂದು ಇದರ ಮುಂದೆ ಇರುವ ಪಾಠವು ತಪ್ಪು.

3. ಅದನ್ನೇ ತಾತ್ಪರ್ಯದಿಂದ ಮಾಡುವದು.

4. ಇದೂ ಪ್ರಶಸ್ತಕರ್ಮವೇ.

5. ಈ ವಾಕ್ಯವು ಹಿಂದಿನ ಶ್ಲೋಕದ ಕೊನೆಯಲ್ಲಿಯೇ ಅಚ್ಚಾಗಿದೆಯಾದರೂ ಇಲ್ಲಿಯೇ ಇರಬೇಕೆಂಬುದು ಸ್ಪಷ್ಟ.

(ಭಾಷ್ಯಾರ್ಥ)

ಆ ಈ ಯಜ್ಞ, ದಾನ, ತಪಸ್ಸು - ಮುಂತಾದ¹ ಕರ್ಮವು ಸಾತ್ವಿಕವಲ್ಲದೆ ವಿಗುಣವಾಗಿದ್ದರೂ ಶ್ರದ್ಧಾಪೂರ್ವಕವಾಗಿ ಬ್ರಹ್ಮದ ಮೂರು ಹೆಸರುಗಳನ್ನು ಉಚ್ಚರಿಸುವುದರಿಂದ ಸಗುಣವೂ ಸಾತ್ವಿಕವೂ ಆಗಿ ಮಾಡಲ್ಪಡುತ್ತದೆ. ಅದರಲ್ಲಿಯೂ (ಈ) ಎಲ್ಲಾ ಕಡೆಯಲ್ಲಿಯೂ ಶ್ರದ್ಧಾಪ್ರಧಾನವಾಗಿ (ಮಾಡಿದ್ದ)ರಿಂದಲೇ ಎಲ್ಲವನ್ನೂ ಮಾಡಿದಂತೆ ಆಗುತ್ತದೆಯಲ್ಲವೆ², ಅದ್ದರಿಂದ

ಅಶ್ರದ್ಧಯಾ ಹುತಂ ದತ್ತಂ ತಪಸ್ವಪ್ತಂ ಕೃತಂ ಚ ಯತ್ |

ಅಸದಿತುಚ್ಯತೇ ಪಾರ್ಥ ನ ಚ ತತ್ ಪ್ರೇತ್ಯ ನೋ ಇಹ ||೨೮||

೨೮. ಪಾರ್ಥನೆ, ಅಶ್ರದ್ಧೆಯಿಂದ ಹುತವಾದದ್ದೂ ದಾನಮಾಡಿದ್ದೂ ಆಚರಿಸಿದ ತಪಸ್ಸೂ, ಮಾಡಿದ ಕರ್ಮವೂ ಇರುವದಲ್ಲ, ಅದು ಅಸತ್ತೆನಿಸುತ್ತದೆ. ಅದು ಸತ್ತಮೇಲೂ ಇಲ್ಲ, ಇಲ್ಲಿಯೂ ಇಲ್ಲ.

(ಭಾಷ್ಯ)

೯೯೭. ಅಶ್ರದ್ಧಯಾ ಹುತಂ ಹವನಂ ಕೃತಮ್, ಅಶ್ರದ್ಧಯಾ ದತ್ತಂ ಚ ಬ್ರಾಹ್ಮಣೇಭ್ಯಃ | ಅಶ್ರದ್ಧಯಾ ತಪಃ ತಪ್ತಮ್ ಅನುಷ್ಠಿತಮ್ | ತಥಾ ಅಶ್ರದ್ಧಯೈವ ಕೃತಂ ಚ ಯತ್ ಸ್ತುತಿನಮಸ್ಕಾರಾದಿ | ತತ್ ಸರ್ವಮ್ ಅಸತ್ ಇತಿ ಉಚ್ಯತೇ | ಮತ್ಪ್ರಾಪ್ತಿಸಾಧನಮಾರ್ಗಬಾಹ್ಯತ್ವಾತ್ | ಪಾರ್ಥ | ನ ಚ ತತ್ ಬಹ್ವಾಯಾಸಮಪಿ³ ಪ್ರೇತ್ಯ ಫಲಾಯ | ನೋ ಅಪಿ ಇಹಾರ್ಥಮ್ ಸಾಧುಭಿಃ ನಿಂದಿತತ್ವಾತ್ ಇತಿ ||೨೮||

(ಭಾಷ್ಯಾರ್ಥ)

ಅಶ್ರದ್ಧೆಯಿಂದ ಹುತವಾದದ್ದು, ಹವನಮಾಡಿದ್ದು ; ಮತ್ತು ಅಶ್ರದ್ಧೆಯಿಂದ ಬ್ರಾಹ್ಮಣರಿಗೆ ಕೊಟ್ಟದ್ದು ; ಅಶ್ರದ್ಧೆಯಿಂದ ಆಚರಿಸಿದ ಅನುಷ್ಠಾನ ಮಾಡಿದ ತಪಸ್ಸು ; ಹಾಗೂ ಅಶ್ರದ್ಧೆಯಿಂದಲೇ ಮಾಡುವರಲ್ಲ, ಆ ಸ್ತುತಿ,

1. ಯಜ್ಞ, ದಾನ, ತಪಸ್ಸು, ಅವುಗಳಿಗಾಗಿ ಮಾಡುವ ಕರ್ಮ - ಇವು.

2. ಸಾದ್ಗುಣ್ಯವು ಶ್ರದ್ಧೆಯಿಂದಲೇ ಬರುತ್ತದೆ.

3. 'ಬಹುಲಾಯಾಸಮಪಿ'

ನಮಸ್ಕಾರ - ಮುಂತಾದದ್ದು. ಅದೆಲ್ಲವೂ ಅಸತ್ (ಕೆಟ್ಟದ್ದು) ಎಂದೆನಿಸುತ್ತದೆ ; ಏಕೆಂದರೆ (ಅದು) ನನ್ನನ್ನು ಪಡೆಯುವದಕ್ಕೆ (ಬೇಕಾದ) ಸಾಧನಮಾರ್ಗಕ್ಕೆ ಹೊರಚ್ಚಾಗಿರುತ್ತದೆ.¹ ಎಲೈ ಪಾರ್ಥನೆ, ಅದು ಬಹಳ ಆಯಾಸದಿಂದ (ಮಾಡಿದ್ದಾದರೂ) ಸತ್ತಮೇಲೆ (ಪರಲೋಕದಲ್ಲಿ) ಫಲಕ್ಕೆ (ಕಾರಣವಾಗುವ) ದಿಲ್ಲ ; ಇಹ(ಲೋಕದ ಸುಖ)ಕ್ಕೂ ಆಗುವದಿಲ್ಲ, ಏಕೆಂದರೆ ಸತ್ತುರುಷರು (ಅದನ್ನು) ನಿಂದಿಸುತ್ತಾರೆ.

ಇತಿ ಶ್ರೀಮದ್ಭಗವದ್ಗೀತಾಭಾಷ್ಯೇ ಶ್ರದ್ಧಾತ್ರಯವಿಭಾಗಯೋಗೋ ನಾಮ
ಸಪ್ತದಶೋಽಧ್ಯಾಯಃ

1. ಅಶ್ರದ್ಧೆಯು ಎಂದಿಗೂ ಸದ್ಗತಿಯನ್ನು ಕೊಡಲಾರದು.

ಹದಿನೇಳನೆಯ ಅಧ್ಯಾಯದ ಸಾರ

೧-೬. ಶಾಸ್ತ್ರವಿಧಾನವನ್ನು ಅನುಸರಿಸಿ ಕರ್ಮವನ್ನು ಮಾಡಬೇಕೆಂದು ಭಗವಂತನು ಹೇಳಿದ್ದನ್ನು ಕೇಳಿ ಅರ್ಜುನನಿಂತೆಂದನು : ಭಗವಂತನೆ, ಯಾರು ಶಾಸ್ತ್ರವಿಧಿಯ ಅರಿವಿಲ್ಲದೆ ಶ್ರದ್ಧೆಯಿಂದ ಶಿಷ್ಟಾಚಾರವನ್ನನುಸರಿಸಿ ಕರ್ಮವನ್ನು ಮಾಡುವರೋ ಅವರ ಕರ್ಮವು ಸಾತ್ವಿಕವೋ, ರಾಜಸವೋ, ತಾಮಸವೋ ? ಇದಕ್ಕೆ ಶ್ರೀಕೃಷ್ಣಭಗವಂತನು ಹೇಳಿದ ಉತ್ತರ ವೇನೆಂದರೆ : ಜನರಿಗೆ ಉಂಟಾಗುವ ಶ್ರದ್ಧೆಯು ಅವರವರ ಸ್ವಭಾವಕ್ಕನುಸರಿಸಿ ಈ ಮೂರು ವಿಧವಾಗಿಯೂ ಆಗಬಹುದು. ಆದ್ದರಿಂದ ಅವರವರ ಶ್ರದ್ಧೆಗನುಗುಣವಾಗಿ ಅವರವರ ಸ್ವಭಾವವನ್ನು ಗೊತ್ತುಪಡಿಸಬೇಕು. ಹೇಗೆಂದರೆ ಸಾತ್ವಿಕರು ದೇವತೆಗಳನ್ನೂ ರಾಜಸರು ಯಕ್ಷರಾಕ್ಷಸರನ್ನೂ ತಾಮಸರು ಭೂತಪ್ರೇತಗಳನ್ನೂ ಪೂಜಿಸುತ್ತಿರುತ್ತಾರೆ. ಶಾಸ್ತ್ರವು ಹೇಳಿದ ರೀತಿಯನ್ನು ಲೆಕ್ಕಿಸದೆ ದಂಭಾಹಂಕಾರಗಳಿಂದ ಕೂಡಿ ಕಾಮರಾಗಬಲದಿಂದಲೇ ಶರೀರವನ್ನು ದಂಡಿಸುತ್ತಾ ಘೋರವಾದ ತಪಸ್ಸನ್ನು ಮಾಡುವವರು ಆಸುರನಿಶ್ಚಯದವರೆಂದು ತಿಳಿಯಬೇಕು.

೭-೨೨. ಆಹಾರ, ಯಜ್ಞ, ದಾನ, ತಪಸ್ಸು - ಇವೆಲ್ಲವೂ ಅವರವರ ಅಂತಸ್ತಿಗೆ ತಕ್ಕಂತೆ ಮೂರು ಬಗೆಯಾಗಿರುತ್ತವೆ. ಹೇಗೆಂದರೆ : ಸಾತ್ವಿಕರು ಆಯುಸ್ಸನ್ನೂ ಸತ್ತ್ವವನ್ನೂ ಬಲವನ್ನೂ ಆರೋಗ್ಯವನ್ನೂ ಸುಖವನ್ನೂ ಪ್ರೀತಿಯನ್ನೂ ಹೆಚ್ಚಿಸುವ ರಸವತ್ತಾದ ಜಿಡ್ಡಾದ ಗಟ್ಟಿಯಾದ ಹೃದಯಂಗಮವಾದ ಆಹಾರವನ್ನು ಮೆಚ್ಚುವರು ; ರಾಜಸರು ಬಹಳವಾಗಿ ಕಹಿ, ಹುಳಿ, ಉಪ್ಪು, ಬಿಸಿ, ಕಾರ, ಒಣಕಲು, ನಾಲಗೆಯನ್ನುರಿಸುವದು - ಇಂಥ ದುಃಖಪ್ರದವಾದ ಆಹಾರವನ್ನು ಮೆಚ್ಚುವರು. ತಾಮಸರು ಎಂಜಲು, ತೆಂಗುಳು, ಹಳಸಿದ್ದು, ಕೊಳೆತದ್ದು - ಮುಂತಾದ ಕೆಟ್ಟ ಆಹಾರವನ್ನೇ ಮೆಚ್ಚುವರು. ಇದರಂತೆ ಸಾತ್ವಿಕರು ಫಲಾಕಾಂಕ್ಷೆಯಿಲ್ಲದೆ ಶಾಸ್ತ್ರದಲ್ಲಿ ವಿಧಿಸಿದೆಯೆಂಬ ಕಾರಣದಿಂದ ಯಜ್ಞವನ್ನು ಮಾಡುವರು. ರಾಜಸರು ಫಲದಾಸೆಯಿಂದ ದಂಭದಿಂದ ಮಾಡುವರು. ತಾಮಸರು ಶ್ರದ್ಧೆಯಿಲ್ಲದೆ ಶಾಸ್ತ್ರವನ್ನು ಲೆಕ್ಕಿಸದೆ, ಅಂಗವೈಕಲ್ಯವುಳ್ಳ ಯಜ್ಞವನ್ನು ಮಾಡುವರು. ತಪಸ್ಸೆಂಬುದು ಕಾಯಿಕ, ವಾಚಿಕ, ಮಾನಸಿಕ - ಎಂದು ಮೂರು ಬಗೆಯಾಗಿರುತ್ತದೆ. ಈ ಮೂರು ವಿಧವಾದ ತಪಸ್ಸನ್ನು ಹೆಚ್ಚಿನ ಶ್ರದ್ಧೆಯಿಂದ ಫಲಾಪೇಕ್ಷೆಯಿಲ್ಲದೆ ಮಾಡುವವರು ಸಾತ್ವಿಕರು ; ತಮಗೆ ಸತ್ಕಾರವೂ ಮಾನವೂ ಪೂಜೆಯೂ ಸಿಕ್ಕಲೆಂದು ದಂಭದಿಂದ ಮಾಡುವವರು ರಾಜಸರು. ತತ್ತ್ವವನ್ನರಿಯದೆ ತಮ್ಮ ಸಂಕಟವನ್ನು ಲೆಕ್ಕಿಸದೆ ಅಥವಾ ಮತ್ತೊಬ್ಬರಿಗೆ ತೊಂದರೆಯಾಗಲೆಂಬ ಉದ್ದೇಶದಿಂದ ಮಾಡುವವರು ತಾಮಸರು. ದೇಶಕಾಲಪಾತ್ರವರಿತು ಮಾಡತಕ್ಕದ್ದೆಂಬ ಒಂದೇ ಕಾರಣದಿಂದ ಪ್ರತ್ಯುಪಕಾರವನ್ನು ಬಯಸದೆ ದಾನಮಾಡುವವರು ಸಾತ್ವಿಕರು. ಪ್ರತ್ಯುಪಕಾರವನ್ನು ಬಯಸಿ ಅಥವಾ ಯಾವದಾದರೊಂದು ಫಲದ ಆಕಾಂಕ್ಷೆಯಿಂದ ಸಂಕಟಪಟ್ಟುಕೊಂಡು ದಾನಮಾಡುವವರು ರಾಜಸರು ; ದೇಶಕಾಲ ಪಾತ್ರಗಳನ್ನು ಲೆಕ್ಕಿಸದೆ ಯಾರಿಗೆ ಕೊಡುವರೋ ಅವರನ್ನು ಅನಾದರದಿಂದ ಹೀಯಾಳಿಸಿ ದಾನಮಾಡುವವರು ತಾಮಸರು.

೨೩-೨೮. ಯಜ್ಞದಾನತಪಸ್ಸುಗಳನ್ನು 'ಓಮ್', 'ತತ್', 'ಸತ್' ಎಂಬ ಬ್ರಹ್ಮದ ಮೂರುನಾಮಗಳ ಉಚ್ಚಾರಣೆಯ ಪೂರ್ವಕವಾಗಿ ಮಾಡುವದರಿಂದ ಅವು ಅಂಗವಿಗುಣ ವಾಗಿದ್ದರೂ ನಾಮೋಚ್ಚಾರಣೆಯ ಮಹಿಮೆಯಿಂದ ಸದ್ಗುಣವುಳ್ಳವಾಗಿ ಮಾರ್ಪಡುವವು. ಆದರೆ ಇದಕ್ಕೆ ಮುಖ್ಯವಾಗಿ ಶ್ರದ್ಧೆಯು ಬೇಕು. ಶ್ರದ್ಧೆಯಿಲ್ಲದೆ ಮಾಡಿದ ಯಜ್ಞದಾನತಪಸ್ಸುಗಳು ಅಸತ್ತೆನಿಸುತ್ತದೆ ; ಏಕೆಂದರೆ ಅಂಥ ಯಜ್ಞದಾನತಪಸ್ಸುಗಳಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಯಾವ ಫಲವೂ ಆಗುವದಿಲ್ಲ.

ಹದಿನೆಂಟನೆಯ ಅಧ್ಯಾಯ

(ಉಪಸಂಹಾರ)

(ಮೋಕ್ಷಸಂನ್ಯಾಸಯೋಗ)

ಅಧ್ಯಾಯದ ಸಂಬಂಧ

(ಭಾಷ್ಯ)

೯೯೮. ಸರ್ವಸ್ಯೈವ ಗೀತಾಶಾಸ್ತ್ರಸ್ಯ ಅರ್ಥಃ ಅಸ್ಮಿನ್ ಅಧ್ಯಾಯೇ ಉಪ ಸಂಹೃತ್ಯ ಸರ್ವಶ್ಚ ವೇದಾರ್ಥಃ ವಕ್ತವ್ಯಃ ಇತ್ಯೇವಮರ್ಥಃ ಅಯಮ್ ಅಧ್ಯಾಯಃ ಆರಭ್ಯತೇ | ಸರ್ವೋ¹ ಹಿ ಅತೀತೇಷು ಅಧ್ಯಾಯೇಷು ಉಕ್ತಃ² ಅರ್ಥಃ ಅಸ್ಮಿನ್ ಅಧ್ಯಾಯೇ ಅವಗಮ್ಯತೇ | ಅರ್ಜುನಸ್ತು ಸಂನ್ಯಾಸತ್ಯಾಗಶಬ್ದಾರ್ಥಯೋರೇವ ವಿಶೇಷಂ ಬುಭುತ್ಸುಃ ಉವಾಚ -

(ಭಾಷ್ಯಾರ್ಥ)

ಗೀತಾಶಾಸ್ತ್ರದ ಅರ್ಥವೆಲ್ಲವನ್ನೂ ಈ ಅಧ್ಯಾಯದಲ್ಲಿ ಉಪಸಂಹಾರ ಮಾಡಿ ವೇದಾರ್ಥವೆಲ್ಲವನ್ನೂ ಹೇಳಬೇಕು ಎಂದು ಈ ಅಧ್ಯಾಯವನ್ನು ಪ್ರಾರಂಭಿಸಿರುತ್ತದೆ. ಏಕೆಂದರೆ ಹಿಂದಿನ ಅಧ್ಯಾಯಗಳಲ್ಲಿ ಹೇಳಿದ ಅರ್ಥವೆಲ್ಲ ಈ ಅಧ್ಯಾಯದಲ್ಲಿ (ರುವದು) ಕಂಡುಬರುತ್ತದೆ. ಅರ್ಜುನನೇನೋ ಸಂನ್ಯಾಸತ್ಯಾಗ ಶಬ್ದಾರ್ಥಗಳಿಗಿರುವ ವಿಶೇಷವನ್ನು ತಿಳಿದುಕೊಳ್ಳಬೇಕೆಂದೇ ಹೀಗೆಂದನು :-

ಸಂನ್ಯಾಸತ್ಯಾಗಶಬ್ದಗಳ ಅರ್ಥ

ಅರ್ಜುನ ಉವಾಚ -

ಸಂನ್ಯಾಸಸ್ಯ ಮಹಾಬಾಹೋ ತತ್ತ್ವಮಿಚ್ಛಾಮಿ ವೇದಿತುಮ್ |

ತ್ಯಾಗಸ್ಯ ಚ ಹೃಷೀಕೇಶ ಪ್ರಥಕೇಶಿನಿಷೂದನ

||೧||

೧. ಅರ್ಜುನನಿಂತೆಂದನು :- ಮಹಾಬಾಹುವೆ, ಹೃಷೀಕೇಶನೆ,

1. 'ಸರ್ವೇಷು' ಎಂದು ಮ|| ಹೊರತು ಉಳಿದವುಗಳ ಪಾಠ.

2. 'ಪೂರ್ವೋಕ್ತಂ' ನಿ|| ವಾ||

ಕೇಶಿನಿಷೂದನನೇ, ಸಂನ್ಯಾಸದ ಮತ್ತು ತ್ಯಾಗದ ತತ್ತ್ವವನ್ನು ಬೇರೆಬೇರೆಯಾಗಿ ತಿಳಿಯಬೇಕೆಂದು ಇಚ್ಛಿಸುತ್ತೇನೆ.

(ಭಾಷ್ಯ)

೯೯೯. ಸಂನ್ಯಾಸಸ್ಯ ಸಂನ್ಯಾಸಶಬ್ದಾರ್ಥಸ್ಯ ಇತ್ಯೇತತ್ | ಹೇ ಮಹಾಬಾಹೋ | ತತ್ತ್ವಂ¹ ತಸ್ಯ ಭಾವಃ ತತ್ತ್ವಮ್ ಯಾಥಾತ್ಮಮ್ ಇತ್ಯೇತತ್ | ಇಚ್ಛಾಮಿ ವೇದಿತುಂ ಜ್ಞಾತುಮ್ | ತ್ಯಾಗಸ್ಯ ಚ ತ್ಯಾಗಶಬ್ದಾರ್ಥಸ್ಯ ಇತ್ಯೇತತ್ | ಹೃಷೀಕೇಶ | ಪೃಥಕ್ ಇತರೇತರವಿಭಾಗತಃ, ಕೇಶಿನಿಷೂದನ ಕೇಶಿನಾಮಾ ಹಯಚ್ಛದ್ಮಾ² ಕಶ್ಚಿತ್³ ಅಸುರಃ | ತಂ ನಿಷೂದಿತವಾನ್ ಭಗವಾನ್ ವಾಸುದೇವಃ | ತೇನ ತನ್ನಾಮ್ನಾ ಸಂಬೋಧ್ಯತೇ ಅರ್ಜುನೇನ ||೧||

(ಭಾಷ್ಯಾರ್ಥ)

ಸಂನ್ಯಾಸದ : ಸಂನ್ಯಾಸವೆಂಬ ಶಬ್ದದ ಅರ್ಥದ ಎಂದು ಅಭಿಪ್ರಾಯ. ಎಲೈ ಮಹಾಬಾಹುವೆ, (ಅದರ ತತ್ತ್ವವನ್ನು) ; ತತ್ತ್ವವೆಂದರೆ ಅದರ ಭಾವವು ; ತತ್ತ್ವವನ್ನು ಎಂದರೆ ಯಾಥಾತ್ಮವನ್ನು ಎಂದು ಅಭಿಪ್ರಾಯ. ತಿಳಿಯಬೇಕೆಂದು ಅರಿಯಬೇಕೆಂದು ಇಚ್ಛಿಸುತ್ತೇನೆ. ಮತ್ತು ತ್ಯಾಗದ : ತ್ಯಾಗವೆಂಬ ಶಬ್ದದ ಅರ್ಥದ ಎಂದು ಅಭಿಪ್ರಾಯ. ಹೃಷೀಕೇಶನೇ, ಪೃಥಕ್ಕಾಗಿ, ಒಂದರಿಂದೊಂದನ್ನು ವಿಂಗಡಿಸಿ (ತಿಳಿಯಲಿಚ್ಛಿಸುತ್ತೇನೆ), ಕೇಶಿನಿಷೂದನನೇ : ಕೇಶಿ ಎಂಬವನು ಕುದುರೆಯ ವೇಷದಲ್ಲಿದ್ದ ಒಬ್ಬಾನೊಬ್ಬ ಅಸುರನು ; ಅವನನ್ನು ಭಗವಂತನಾದ ವಾಸುದೇವನು ಕೊಂದನು. ಆದ್ದರಿಂದ ಆ (ಕೇಶಿನಿಷೂದನ ಎಂಬ) ಹೆಸರಿನಿಂದ ಅರ್ಜುನನು (ಭಗವಂತನನ್ನು) ಕರೆದಿರುತ್ತಾನೆ.

(ಭಾಷ್ಯ)

೧೦೦೦. ಸಂನ್ಯಾಸತ್ಯಾಗಶಬ್ದೌ ತತ್ರ ತತ್ರ ನಿರ್ದಿಷ್ಟೌ ನ ನಿರ್ಲುಠಿತಾರ್ಥೌ⁴ ಪೂರ್ವೇಷು ಅಧ್ಯಾಯೇಷು | ಅತಃ ಅರ್ಜುನಾಯ ಪೃಷ್ಠವತೇ ತನ್ನಿರ್ಣಯಾಯ ಭಗವಾನ್ ಉವಾಚ -

(ಭಾಷ್ಯಾರ್ಥ)

‘ಸಂನ್ಯಾಸ’, ‘ತ್ಯಾಗ’ - ಎಂಬ (ಎರಡು) ಶಬ್ದಗಳನ್ನು (ಹಿಂದಿನ ಅಧ್ಯಾಯ

1. ನಿ|| ದಲ್ಲಿಲ್ಲ. 2. ಮೈ|| ದಲ್ಲಿಲ್ಲ. 3. ಮ|| ದಲ್ಲಿಲ್ಲ.

4. ‘ತತ್ರ ತತ್ರ ನಿರ್ದಿಷ್ಟೌ ಸಂನ್ಯಾಸತ್ಯಾಗಶಬ್ದೌ ನ ನಿರ್ಲುಠಿತಾರ್ಥೌ’ ನಿ|| ; ಸಂನ್ಯಾಸ ತ್ಯಾಗಶಬ್ದೌ ತತ್ರ ತತ್ರ ನಿರ್ದಿಷ್ಟಾವಪಿ ಅನಿರ್ಣೀತಾರ್ಥೌ’ ಮ||

ಗಳಲ್ಲಿ) ಅಲ್ಲಲ್ಲಿ ಬಳಸಿರುತ್ತದೆ(ಯಾದರೂ), (ಅವುಗಳ) ಅರ್ಥವನ್ನು ಸ್ಪಷ್ಟ ಪಡಿಸಿ ಹೇಳಿರುವುದಿಲ್ಲ, ಆದ್ದರಿಂದ (ಪ್ರಶ್ನೆಯನ್ನು) ಕೇಳಿದ ಅರ್ಜುನನಿಗೆ ಅದನ್ನು ಗೊತ್ತುಪಡಿಸಿ (ಹೇಳುವದಕ್ಕಾಗಿ) ಶ್ರೀಭಗವಂತನಿಂತೆಂದನು :-

ಶ್ರೀ ಭಗವಾನ್ ಉವಾಚ -

ಕಾಮ್ಯಾನಾಂ ಕರ್ಮಣಾಂ ನ್ಯಾಸಂ ಸಂನ್ಯಾಸಂ ಕವಯೋ ವಿದುಃ |

ಸರ್ವಕರ್ಮಫಲತ್ಯಾಗಂ ಪ್ರಾಹುಸ್ತ್ಯಾಗಂ ವಿಚಕ್ಷಣಾಃ ||೨||

೨. ಶ್ರೀಭಗವಂತನಿಂತೆಂದನು :- ಕಾಮ್ಯಕರ್ಮಗಳನ್ನು ಬಿಡುವದನ್ನು ಕವಿಗಳು ಸಂನ್ಯಾಸವೆಂದು ತಿಳಿಯುತ್ತಾರೆ ; ಸರ್ವಕರ್ಮಗಳ ಫಲವನ್ನು ಬಿಡುವದನ್ನು ವಿಚಕ್ಷಣರು ತ್ಯಾಗವೆಂದು ಕರೆಯುತ್ತಾರೆ.

(ಭಾಷ್ಯ)

೧೦೦೧. ಕಾಮ್ಯಾನಾಮ್ ಅಶ್ವಮೇಧಾದೀನಾಂ ಕರ್ಮಣಾಂ ನ್ಯಾಸಂ ಪರಿತ್ಯಾಗಂ ಸಂನ್ಯಾಸಂ ಸಂನ್ಯಾಸಶಬ್ದಾರ್ಥಮ್ ಅನುಷ್ಠೇಯತ್ಪೇನ ಪ್ರಾಪ್ತಸ್ಯ ಅನನುಷ್ಠಾನಂ ಕವಯಃ ಪಣ್ಡಿತಾಃ ಕೇಚಿತ್ ವಿದುಃ ವಿಜಾನಂತಿ | ನಿತ್ಯನೈಮಿತ್ತಿಕಾನಾಮ್ ಅನುಷ್ಠೇಯಮಾನಾನಾಂ ಸರ್ವಕರ್ಮಣಾಮ್ ಆತ್ಮಸಂಬದ್ಧತಯಾ¹ ಪ್ರಾಪ್ತಸ್ಯ ಫಲಸ್ಯ ಪರಿತ್ಯಾಗಃ ಸರ್ವಕರ್ಮಫಲತ್ಯಾಗಃ ತಂ ಪ್ರಾಹುಃ ಕಥಯಂತಿ ತ್ಯಾಗಂ ತ್ಯಾಗಶಬ್ದಾರ್ಥಂ ವಿಚಕ್ಷಣಾಃ ಪಣ್ಡಿತಾಃ | ಯದಿ ಕಾಮ್ಯಕರ್ಮಪರಿತ್ಯಾಗಃ ಫಲಪರಿತ್ಯಾಗೋ ವಾ ಅರ್ಥೋ ವಕ್ತವ್ಯಃ ಸರ್ವಥಾ ಪರಿತ್ಯಾಗಮಾತ್ರಂ ಸಂನ್ಯಾಸತ್ಯಾಗಶಬ್ದಯೋಃ ಏಕೋಽರ್ಥಃ ಸ್ಯಾತ್ | ನ ಘಟಪಟಶಬ್ದಾವಿವ ಜಾತ್ಯನ್ತರಭೂತಾರ್ಥೋ ||೨||

(ಭಾಷ್ಯಾರ್ಥ)

ಅಶ್ವಮೇಧವೇ ಮುಂತಾದ ಕಾಮ್ಯಕರ್ಮಗಳ ನ್ಯಾಸವನ್ನು, ಪರಿತ್ಯಾಗವನ್ನು ಮಾಡಬೇಕಾಗಿಬಂದದ್ದನ್ನು ಮಾಡದೆ ಇರುವದನ್ನು ಸಂನ್ಯಾಸವೆಂದು ಸಂನ್ಯಾಸ ಶಬ್ದಾರ್ಥವೆಂದು ಕವಿಗಳು, ಕೆಲವರು ಪಂಡಿತರು ತಿಳಿಯುವರು, (ಹೀಗೆಂದು) ಅರಿತಿರುವರು. ಆಚರಿಸುವ ನಿತ್ಯನೈಮಿತ್ತಿಕರೂಪವಾದ ಸರ್ವಕರ್ಮಗಳಿಗೂ ತನಗೆ ಸಂಬಂಧಪಟ್ಟು ಬಂದೊದಗಿದ ಫಲವನ್ನು ಬಿಡುವದೇ ಸರ್ವಕರ್ಮಫಲತ್ಯಾಗವು ; ಅದನ್ನು ವಿಚಕ್ಷಣರು ಪಂಡಿತರು ತ್ಯಾಗವೆಂದು ತ್ಯಾಗಶಬ್ದಾರ್ಥವೆಂದು ಕರೆಯುತ್ತಾರೆ, ಹೇಳುತ್ತಾರೆ. ಕಾಮ್ಯಕರ್ಮಪರಿತ್ಯಾಗವೆಂದು (ಅರ್ಥವನ್ನು ಹೇಳಿದರೂ) ಫಲ

1. 'ಆತ್ಮಸಂಬಂಧತಯಾ' ಅ||

ಪರಿತ್ಯಾಗವೆಂದು ಅರ್ಥವನ್ನು ಹೇಳಿದರೂ ಹೇಗೂ ಸಂನ್ಯಾಸ, ತ್ಯಾಗ - ಎಂಬ ಮಾತುಗಳಿಗೆ ಬಿಡುವದೆಂಬುದೊಂದೇ ಅರ್ಥವಾಗುವದೇ (ಹೊರತು ಇವು) ಘಟಪಟಶಬ್ದಗಳಂತೆ ಬೇರೆಬೇರೆಯ ಅರ್ಥಗಳುಳ್ಳ (ಶಬ್ದ)ಗಳಲ್ಲ.

(ಭಾಷ್ಯ)

೧೦೦೨. ನನು ನಿತ್ಯನೈಮಿತ್ತಿಕಾನಾಂ ಕರ್ಮಣಾಂ ಫಲಮೇವ ನಾಸ್ತಿ ಇತ್ಯಾಹುಃ | ಕಥಮ್ ಉಚ್ಯತೇ ತೇಷಾಂ ಫಲತ್ಯಾಗಃ, ಯಥಾ ವನ್ಶಾಯಾಃ ಪುತ್ರತ್ಯಾಗಃ ? ನೈಷ ದೋಷಃ | ನಿತ್ಯಾನಾಮಪಿ ಕರ್ಮಣಾಂ ಭಗವತಃ¹ ಫಲವತ್ತ್ವಸ್ಯ ಇಷ್ಟತ್ವಾತ್ | ವಕ್ಷ್ಯತಿ ಹಿ ಭಗವಾನ್ 'ಅನಿಷ್ಟಮಿಷ್ಟಂ ಮಿಶ್ರಂ ಚ' (೧೮-೧೨) ಇತಿ | 'ನ ತು ಸಂನ್ಯಾಸಿನಾಮ್' (೧೮-೧೨) - ಇತಿ ಚ ಸಂನ್ಯಾಸಿನಾಮೇವ ಹಿ ಕೇವಲಂ ಕರ್ಮಫಲಾಸಂಬಂಧಂ ದರ್ಶಯನ್ ಅಸಂನ್ಯಾಸಿನಾಂ ನಿತ್ಯಕರ್ಮಫಲಪ್ರಾಪ್ತಿಂ 'ಭವತ್ಯ ತ್ಯಾಗಿನಾಂ ಪ್ರೇತ್ಯ' (೧೮-೧೨) ಇತಿ ದರ್ಶಯತಿ ||೨||

(ಭಾಷ್ಯಾರ್ಥ)

(ಆಕ್ಷೇಪ) :- ನಿತ್ಯನೈಮಿತ್ತಿಕಕರ್ಮಗಳಿಗೆ ಫಲವೇ ಇಲ್ಲವೆಂದು ಹೇಳುತ್ತಾ ರಲ್ಲ² ! ಅವುಗಳ ಫಲತ್ಯಾಗವೆಂಬುದು ಹೇಳಿದ್ದು ಹೇಗೆ ? (ಇದು) ಬಂಜೆಯು ಪುತ್ರತ್ಯಾಗ(ವನ್ನು ಮಾಡಬೇಕೆಂದು ಹೇಳಿ)ದಂತೆ (ಆಗುವದಿಲ್ಲವೆ) ?

(ಪರಿಹಾರ) :- ಇದರಲ್ಲೇನೂ ದೋಷವಿಲ್ಲ. ಏಕೆಂದರೆ ನಿತ್ಯಕರ್ಮಗಳಿಗೂ ಫಲವುಂಟೆಂದು ಭಗವಂತನ ಅಭಿಪ್ರಾಯವಾಗಿರುತ್ತದೆ. ಹೇಗೆಂದರೆ ಭಗವಂತನು 'ಅನಿಷ್ಟವೂ ಇಷ್ಟವೂ ಮಿಶ್ರವೂ (ಆದ ಕರ್ಮಫಲವು ಅತ್ಯಾಗಿಗಳಿಗೆ ಆಗುತ್ತದೆ)' (೧೮-೧೨) ಎಂದು ಮುಂದೆ ಹೇಳಿರುತ್ತಾನೆ.³ ಮತ್ತು 'ಆದರೆ ಸಂನ್ಯಾಸಿಗಳಿಗೆ (ಯಾವ ಫಲವೂ ಆಗುವದಿಲ್ಲ)' ಎಂದು ಸಂನ್ಯಾಸಿಗಳಿಗೆ ಮಾತ್ರ ಕರ್ಮಫಲದ ಸಂಬಂಧವಿಲ್ಲವೆಂದು ಹೇಳಿ ಸಂನ್ಯಾಸಿಗಳಲ್ಲದವರಿಗೆ ನಿತ್ಯಕರ್ಮದ ಫಲವು ಆಗುವದೆಂದು 'ಅತ್ಯಾಗಿಗಳಿಗೆ ಸತ್ತಬಳಿಕ ಆಗುವದು' (೧೮-೧೨) ಎಂದೂ ತಿಳಿಸಿರುತ್ತಾನೆ.⁴

1. 'ಭಗವತಾ' ಅ|| ನಿ|| ಮೈ|| ವಾ||

2. ಮೀಮಾಂಸಕರೂ ಅವರನ್ನನುಸರಿಸುವ ವೇದಾಂತಿಗಳೂ ಹೀಗೆಂದು ಹೇಳುತ್ತಾರೆ.

3. ಕರ್ಮಗಳಿಗೆ ಮೂರರಲ್ಲಿ ಒಂದು ಬಗೆಯ ಫಲವಿದ್ದೇ ಇರುವದೆಂದು ಹೇಳಿದಂತೆ ಆಯಿತು.

4. ಸಂನ್ಯಾಸಿಗಳಿಗೆ ಆಗುವದಿಲ್ಲ, ಮಿಕ್ಕವರಿಗೆ ಆಗುತ್ತದೆ - ಎಂಬ ವಚನವು ನಿತ್ಯ ಕರ್ಮಗಳಿಗೆ ಫಲವಿಲ್ಲದಿದ್ದರೆ ಬರಿಯ ನಿತ್ಯನೈಮಿತ್ತಿಕಕರ್ಮವನ್ನು ಮಾಡುವವರಿಗೆ ಹೊಂದುತ್ತಿರಲಿಲ್ಲ.

ಕರ್ಮತ್ಯಾಗದ ವಿಷಯದಲ್ಲಿ ಅಜ್ಞರ ವಿಕಲ್ಪಗಳು

ತ್ಯಾಜ್ಯಂ ದೋಷವದಿತ್ಯೇಕೇ ಕರ್ಮ ಪ್ರಾಹುರ್ಮನೀಷಿಣಃ |

ಯಜ್ಞದಾನತಪಃಕರ್ಮ ನ ತ್ಯಾಜ್ಯಮಿತಿ ಚಾಪರೇ

||೩||

೩. ಕರ್ಮವನ್ನು ದೋಷವುಳ್ಳದ್ದೆಂದು ಬಿಡಬೇಕು ಎಂದು ಕೆಲವರು ಮನೀಷಿಗಳು ಹೇಳುತ್ತಾರೆ. ಯಜ್ಞದಾನತಪಃಕರ್ಮವು ಬಿಡತಕ್ಕದ್ದಲ್ಲ ಎಂದು ಮತ್ತೆ ಕೆಲವರು ಹೇಳುತ್ತಾರೆ.

(ಭಾಷ್ಯ)

೧೦೦೩. ತ್ಯಾಜ್ಯಂ ತ್ಯಕ್ತವ್ಯಮ್ | ದೋಷವತ್ ದೋಷಃ ಅಸ್ಯಾಸ್ತೀತಿ | ದೋಷವತ್ | ಕಿಂ ತತ್ ? ಕರ್ಮ | ಬನ್ಧಹೇತುತ್ವಾತ್ ಸರ್ವಮೇವ | ಅಥವಾ ದೋಷಃ ಯಥಾ ರಾಗಾದಿಃ¹ ತ್ಯಜ್ಯತೇ ತಥಾ ತ್ಯಾಜ್ಯಮ್ ಇತಿ ಏಕೇ ಕರ್ಮ ಪ್ರಾಹುಃ ಮನೀಷಿಣಃ ಪಣ್ಡಿತಾಃ ಸಾಂಖ್ಯಾದಿದೃಷ್ಟಿಮ್ ಆಶ್ರಿತಾಃ² ಅಧಿಕೃತಾನಾಂ ಕರ್ಮಿಣಾಮಪಿ ಇತಿ | ತತ್ರೈವ ಯಜ್ಞದಾನತಪಃಕರ್ಮ ನ ತ್ಯಾಜ್ಯಮ್ ಇತಿ ಚ ಅಪರೇ ||೩||

(ಭಾಷ್ಯಾರ್ಥ)

ತ್ಯಾಜ್ಯವು ಬಿಡತಕ್ಕದ್ದು. ದೋಷವತ್ತಾದ - ದೋಷವು ಇದಕ್ಕೆ ಇರುವದರಿಂದ ದೋಷವತ್ತಾದ. ಅದು ಯಾವದು ? ಎಂದರೆ - ಕರ್ಮವೆಲ್ಲವೂ ಬಂಧಹೇತು ವಾಗಿರುವದರಿಂದ (ತ್ಯಾಜ್ಯವು). ಅಥವಾ (ದೋಷವತ್ ಎಂದರೆ) ಹೇಗೆ ರಾಗವೇ ಮುಂತಾದ ದೋಷವನ್ನು ಬಿಡುತ್ತಾರೋ ಹಾಗೆ (ಕರ್ಮವು) ಬಿಡತಕ್ಕದ್ದು ಎಂದು ಕೆಲವರು ಮನೀಷಿಗಳು ಪಂಡಿತರು ಸಾಂಖ್ಯರೇ ಮೊದಲಾದವರ³ ದೃಷ್ಟಿಯನ್ನು ಆಶ್ರಯಿಸಿದವರು ಹೇಳುತ್ತಾರೆ. ಅಧಿಕಾರಿಗಳಾದ ಕರ್ಮಿಗಳು ಕೂಡ (ಬಿಡಬೇಕು ಎಂದು ಹೇಳುತ್ತಾರೆ). (ಕರ್ಮಿಗಳ ವಿಷಯ)ದಲ್ಲಿಯೇ ಯಜ್ಞದಾನತಪಃಕರ್ಮವು ಬಿಡತಕ್ಕದ್ದಲ್ಲ ಎಂದೂ ಮತ್ತೆ ಕೆಲವರು (ಹೇಳುತ್ತಾರೆ).

1. 'ಧನರಾಗಾದಿಃ' ಮ||

2. 'ಸಾಂಖ್ಯಃ ಆತ್ಮದೃಷ್ಟಿಮ್ ಆಶ್ರಿತಾಃ' ಮ|| ; ಇಲ್ಲಿ 'ಸಾಂಖ್ಯದೃಷ್ಟಿಮ್ ಆಶ್ರಿತಾಃ' ಎಂದಿಷ್ಟೇ ಇದ್ದರೂ ಸಾಕೆಂದು ತೋರುತ್ತದೆ.

3. 'ಸಾಂಖ್ಯದೃಷ್ಟಿಮ್' ಎಂದೇ ಪಾಠವನ್ನು ಕಲ್ಪಿಸಿ ಸಾಂಖ್ಯರ ದೃಷ್ಟಿಯನ್ನು ಎಂದು ಅರ್ಥಮಾಡಿದರೆ ಸಾಕೆಂದು ತೋರುತ್ತದೆ. ಯಜ್ಞಾದಿಗಳೂ ದುಷ್ಟವೆಂದು ಸಾಂಖ್ಯರನ್ನುತ್ತಾರೆ.

(ಭಾಷ್ಯ)

೧೦೦೪. ಕರ್ಮಿಣ ಏವ ಅಧಿಕೃತಾಃ | ತಾನ್ ಅಪೇಕ್ಷ್ಯ ಏತೇ ವಿಕಲ್ಪಾಃ | ನ ತು ಜ್ಞಾನನಿಷ್ಠಾನ್ ವ್ಯುತ್ಥಾಯಿನಃ ಸಂನ್ಯಾಸಿನಃ ಅಪೇಕ್ಷ್ಯ | “ಜ್ಞಾನಯೋಗೇನ ಸಾಜ್ಞಾನಾಂ ನಿಷ್ಠಾ ಮಯಾ ಪುರಾ ಪ್ರೋಕ್ತಾ” (೩-೩) ಇತಿ ಕರ್ಮಾಧಿಕಾರಾತ್ ಅಪೋದ್ವೃತಾಯೇ ನ ತಾನ್ ಪ್ರತಿ ಚಿನ್ತಾ | ನನು “ಕರ್ಮಯೋಗೇನ ಯೋಗಿನಾಮ್” (೩-೩) ಇತ್ಯಧಿಕೃತಾಃ ಪೂರ್ವಂ ವಿಭಕ್ತನಿಷ್ಠಾ ಅಪಿ ಇಹ ಸರ್ವಶಾಸ್ತ್ರಾರ್ಥೋಪಸಂಹಾರ-ಪ್ರಕರಣೇ¹ ಯಥಾ ವಿಚಾರ್ಯಂತೇ ತಥಾ ಸಾಜ್ಞಾ ಅಪಿ ಜ್ಞಾನನಿಷ್ಠಾ ವಿಚಾರ್ಯಂತಾಮ್ ಇತಿ | ನ | ತೇಷಾಂ ಮೋಹಾದ್ಧುಃಖನಿಮಿತ್ತ²ತ್ಯಾಗಾನುಪಪತ್ತೇಃ | ನ ಕಾಯಕ್ಷೇಶನಿಮಿತ್ತಂ ದುಃಖಂ³ ಸಾಜ್ಞಾ ಆತ್ಮನಿ ಪಶ್ಯಂತಿ | ಇಚ್ಛಾದೀನಾಂ ಕ್ಷೇತ್ರಧರ್ಮತ್ವೇನೈವ ದರ್ಶಿತತ್ವಾತ್ | ಅತಃ ತೇ ನ ಕಾಯಕ್ಷೇಶದುಃಖಭಯಾತ್ ಕರ್ಮ ಪರಿತ್ಯಜಂತಿ | ನಾಪಿ ತೇ ಕರ್ಮಾಣಿ ಆತ್ಮನಿ ಪಶ್ಯಂತಿ, ಯೇನ ನಿಯತಂ ಕರ್ಮ ಮೋಹಾತ್ ಪರಿತ್ಯಜೇಯುಃ | ‘ಗುಣಾನಾಂ ಕರ್ಮ’⁴ (೩-೨೭), ‘ನೈವ ಕಿಂಚಿತ್ ಕರೋಮಿ’ (೫-೮) - ಇತಿ ಹಿ ತೇ ಸಂನ್ಯಸ್ಯಂತಿ | “ಸರ್ವಕರ್ಮಾಣಿ ಮನಸಾ ಸಂನ್ಯಸ್ಯ” (೫-೧೩) ಇತ್ಯಾದಿಭಿರ್ಹಿ⁵ ತತ್ತ್ವವಿದಃ ಸಂನ್ಯಾಸಪ್ರಕಾರಃ ಉಕ್ತಃ | ತಸ್ಮಾತ್ ಯೇ ಅನ್ಯೇ ಅಧಿಕೃತಾಃ ಕರ್ಮಾಣಿ ಅನಾತ್ಮವಿದಃ, ಯೇಷಾಂ ಚ ಮೋಹಾತ್ ತ್ಯಾಗೋ⁶ ಸಂಭವತಿ, ಕಾಯಕ್ಷೇಶಭಯಾಚ್ಚ, ತೇ ಏವ ತಾಮಸಾಃ ತ್ಯಾಗಿನಃ ರಾಜಸಾಶ್ಚ - ಇತಿ ನಿನ್ದಂತೇ ಕರ್ಮಿಣಾಮ್ ಅನಾತ್ಮಜ್ಞಾನಾಂ ಕರ್ಮಫಲತ್ಯಾಗ-ಸ್ತುತ್ಯರ್ಥಮ್ | “ಸರ್ವಾರಮ್ಭಪರಿತ್ಯಾಗೀ” (೧೨-೧೬), ‘ಮೌನೀ ಸಂತುಷ್ಟೋ ಯೇನ ಕೇನಚಿತ್ | ಅನಿಕೇತಃ ಸ್ಥಿರಮತಿಃ” (೧೨-೧೯) ಇತಿ ಗುಣಾತೀತಲಕ್ಷಣೇ ಚ ಪರಮಾರ್ಥಸಂನ್ಯಾಸಿನೋ ವಿಶೇಷಣತ್ವಾತ್⁷ | ವಕ್ಷ್ಯತಿ ಚ “ನಿಷ್ಠಾ ಜ್ಞಾನಸ್ಯ ಯಾ ಪರಾ”⁸ (೧೮-೫೮) ಇತಿ | ತಸ್ಮಾತ್ ಜ್ಞಾನನಿಷ್ಠಾಃ ಸಂನ್ಯಾಸಿನಃ ನೇಹ ವಿವಕ್ಷಿತಾಃ |

1. ‘ಶಾಸ್ತ್ರೋಪಸಂಹಾರ....’ ಅ|| ನಿ|| ಗು||

2. ‘ಮೋಹದುಃಖ’ ಎಂಬ ಪಾಠವು ಸರಿಯಲ್ಲ ; ಮೋಹಕ್ಷೇಶದುಃಖನಿಮಿತ್ತ ನಿ||

3. ‘ನಿಮಿತ್ತಾನಿ ದುಃಖಾನಿ’ ಅ|| ನಿ|| ಗು||

4. ಇದು ಶ್ಲೋಕದ ಅರ್ಥಮಾತ್ರ.

5. ಮ|| ಮೈ|| ಗಳಲ್ಲಿಲ್ಲ.

6. ‘ಮೋಹನಿಮಿತ್ತತ್ವಾಗಃ’ ಮ|| ಮೈ|| ವಾ||

7. ‘ವಿಶೇಷಿತತ್ವಾತ್’ ಎಂದು ಅ||

8. ‘ಜ್ಞಾನಸ್ಯ ಯಾ ಪರಾ ನಿಷ್ಠಾ’ ಎಂಬ ಅ|| ನಿ|| ಮುಂತಾದ ಪಾಠದಲ್ಲಿ ಶ್ಲೋಕಾರ್ಥದ ಅನುವಾದವನ್ನು ಮಾತ್ರ ಮಾಡಿದೆ ಎಂದು ತಿಳಿಯಬೇಕು.

ಕರ್ಮಫಲತ್ಯಾಗ ಏವ ಸಾತ್ವಿಕತ್ವೇನ ಗುಣೇನ ತಾಮಸತ್ವಾದ್ಯಪೇಕ್ಷಯಾ ಸಂನ್ಯಾಸ ಉಚ್ಯತೇ, ನ ಮುಖ್ಯಃ ಸರ್ವಕರ್ಮಸಂನ್ಯಾಸಃ ||

(ಭಾಷ್ಯಾರ್ಥ)

(ಇಲ್ಲಿ) ಕರ್ಮಿಗಳನ್ನು (ಕುರಿತು ಹೇಳುವದಕ್ಕೆ) ಆರಂಭಿಸಿರುತ್ತದೆ. ಅವರನ್ನಿಟ್ಟುಕೊಂಡೇ ಈ ವಿಕಲ್ಪಗಳನ್ನು (ಹೇಳಿರುತ್ತದೆಯೋ ಹೊರತು) ಜ್ಞಾನನಿಷ್ಠ ರಾಗಿ (ಏಷಣಾತ್ರಯವನ್ನು) ಬಿಟ್ಟಿದ್ದ ಸಂನ್ಯಾಸಿಗಳನ್ನಿಟ್ಟುಕೊಂಡಲ್ಲ. “ಜ್ಞಾನ ಯೋಗದಿಂದಿರುವ ನಿಷ್ಠೆಯನ್ನು ಸಾಂಖ್ಯರಿಗೆ ನಾನು ಹಿಂದೆ ಹೇಳಿರುತ್ತೇನೆ” (೩-೩) ಎಂದು ಕರ್ಮದ ಅಧಿಕಾರದಿಂದ ತೆಗೆದುಹಾಕಿರುವ (ಸಾಂಖ್ಯರಿದಾ)ರಲ್ಲ, ಅವರ ವಿಷಯಕ್ಕೆ ಇಲ್ಲಿ ವಿಚಾರವನ್ನು (ಮಾಡುತ್ತಲಿಲ್ಲ).

(ಅಕ್ಷೇಪ) :- ‘ಕರ್ಮಯೋಗದಿಂದ ಯೋಗಿಗಳಿಗೆ (ನಿಷ್ಠೆಯನ್ನು ಹೇಳಿ ದೆನು)’ (೩-೩) ಎಂದು (ಕರ್ಮದಲ್ಲಿ) ಅಧಿಕೃತರಾದವರಿಗೆ ಹಿಂದೆ ಬೇರೆಯಾಗಿ ನಿಷ್ಠೆಯನ್ನು ಹೇಳಿದ್ದರೂ ಈ ಸರ್ವಶಾಸ್ತ್ರಾರ್ಥದ ಉಪಸಂಹಾರವನ್ನು ಮಾಡುವ ಪ್ರಕರಣದಲ್ಲಿ (ಅವರನ್ನು) ಹೇಗೆ (ಮತ್ತೆ) ವಿಚಾರಮಾಡಿರುತ್ತದೆಯೋ ಹಾಗೆಯೇ ಜ್ಞಾನನಿಷ್ಠರಾದ ಸಾಂಖ್ಯರನ್ನೂ (ಕುರಿತು) ವಿಚಾರಮಾಡಬಹುದಲ್ಲ !

(ಪರಿಹಾರ) :- ಆಗದು. ಏಕೆಂದರೆ ಅವರು ಮೋಹದಿಂದ ದುಃಖ ನಿಮಿತ್ತವಾಗಿ¹ (ಕರ್ಮ)ತ್ಯಾಗವನ್ನು (ಮಾಡುವರೆಂಬುದು) ಹೊಂದುವದಿಲ್ಲ. (ಹೇಗೆಂದರೆ) ಕಾಯಕ್ಷೇಶನಿಮಿತ್ತವಾದ ದುಃಖವು ತಮ್ಮಲ್ಲಿರುವದೆಂದು ಸಾಂಖ್ಯರಿಗೆ ತೋರುವದಿಲ್ಲ ; ಏಕೆಂದರೆ ಇಚ್ಛೆಯೇ ಮುಂತಾದವು ಕ್ಷೇತ್ರದ ಧರ್ಮಗಳೇ ಎಂದು (ಹಿಂದೆ ೧೩-೬ರಲ್ಲಿ) ತೋರಿಸಿಕೊಟ್ಟಿರುತ್ತದೆ.² ಆದ್ದರಿಂದ ಅವರು ಕಾಯಕ್ಷೇಶದ ದುಃಖದ ಭಯದಿಂದ ಕರ್ಮವನ್ನು ಬಿಡುವದಿಲ್ಲ. ಕರ್ಮಗಳು ತಮ್ಮಲ್ಲಿ ಇವೆಯೆಂದೂ ಅವರಿಗೆ ತೋರುವದಿಲ್ಲ ; ಹಾಗೆ (ತೋರುತ್ತಿದ್ದರೆ) ನಿತ್ಯಕರ್ಮವನ್ನು ಮೋಹದಿಂದ (ಅವರು) ಬಿಡಬಹುದೆಂದಾಗುತ್ತಿತ್ತು.³ ‘ಗುಣಗಳಿಗೇ ಕರ್ಮವು’

1. ‘ಮೋಹದುಃಖ’ ಎಂದೇ ಅಚ್ಚಿನ ಪುಸ್ತಕಗಳಲ್ಲಿದ್ದರೂ ಸಂದರ್ಭಕ್ಕೆ ಹೊಂದುವಂತೆ ‘ಮೋಹಾದ್ಧುಃಖ’ ಎಂದು ತಿದ್ದಿಕೊಂಡಿರುತ್ತದೆ. ಮುಂದಿನ ೭-೮ನೆಯ ಶ್ಲೋಕಗಳನ್ನು ನೋಡಿ ‘ಮೋಹಕ್ಷೇಶದುಃಖನಿಮಿತ್ತ’ ಎಂಬ ನಿ|| ಪಾಠದಲ್ಲಿ ಎರಡು ಶ್ಲೋಕಗಳ ಸೂಚನೆಯೂ ಇದೆ.

2. ಇಚ್ಛಾದುಃಖಾದಿಗಳೆಲ್ಲವೂ ಕ್ಷೇತ್ರಧರ್ಮವೆಂದು ಅರಿತಿರುವವರಿಗೆ ಮೋಹದಿಂದ ದುಃಖವು ಆಗಲಾರದು - ಎಂದು ಭಾವ.

3. ಕರ್ಮಕ್ಕೂ ತಮಗೂ ಸಂಬಂಧವೇ ಇಲ್ಲವೆಂಬ ಅರಿವು ಇರುವವರು ಕರ್ಮವನ್ನು ಮಾಡುವದಾದರೂ ಬಿಡುವದಾದರೂ ಹೇಗೆ ?

(ಸೇರಿರುತ್ತದೆ ೩-೨೨), 'ನಾನು ಏನೂ ಮಾಡುವದಿಲ್ಲ' (೫-೮) - ಎಂದಲ್ಲವೆ, ಅವರು (ಕರ್ಮವನ್ನು) ಸಂನ್ಯಾಸಮಾಡುತ್ತಾರೆ ? 'ಸರ್ವಕರ್ಮಗಳನ್ನೂ ಮನಸ್ಸಿನಿಂದ ಸಂನ್ಯಾಸಮಾಡಿ' (೫-೧೩) ಮುಂತಾದ (ಶ್ಲೋಕಗಳಲ್ಲಿ) ತತ್ತ್ವಜ್ಞಾನಿಯು ಸಂನ್ಯಾಸಮಾಡುವ ಬಗೆಯನ್ನು ಹೇಳಿರುತ್ತದೆಯಲ್ಲವೆ ?¹ ಆದ್ದರಿಂದ ಯಾರು (ಜ್ಞಾನಿಗಳಿಗಿಂತ) ಬೇರೆಯವರಾಗಿ ಕರ್ಮಕ್ಕೆ ಅಧಿಕಾರಿಗಳಾದ ಆತ್ಮಜ್ಞಾನಿಗಳಲ್ಲದವರಾಗಿರುವರೋ ಮತ್ತು ಯಾರಿಗೆ ಮೋಹದಿಂದಲೂ ಕಾಯಕ್ಕೆಶಭಯದಿಂದಲೂ (ಕರ್ಮ)ವನ್ನು ತ್ಯಾಗಮಾಡುವದೆಂಬುದು ಹೊಂದುತ್ತದೆಯೋ ಆ ತ್ಯಾಗಿಗಳನ್ನೇ ಆತ್ಮಜ್ಞರಲ್ಲದ ಕರ್ಮಿಗಳು ಮಾಡುವ ಕರ್ಮಫಲತ್ಯಾಗವನ್ನು ಹೊಗಳುವದಕ್ಕಾಗಿ, ತಾಮಸರು, ರಾಜಸರು ಎಂದು (ಇಲ್ಲಿ) ನಿಂದಿಸಿರುತ್ತದೆ (ಎಂದು ಹೇಳಬೇಕಾಗಿದೆ). ಏಕೆಂದರೆ 'ಎಲ್ಲಾ ಕರ್ಮಗಳನ್ನೂ ಪರಿತ್ಯಾಗಮಾಡುವ' (೧೨-೧೬), ಎಂದೂ 'ಮೌನಿಯು ಏನು (ಸಿಕ್ಕರೂ ಅಷ್ಟ)ರಿಂದಲೇ ತೃಪ್ತನಾಗಿ, ಅನಿಕೇತನಾಗಿ ಸ್ಥಿರಮತಿಯಾಗಿ' (೧೨-೧೯) ಎಂದೂ ಪರಮಾರ್ಥಸಂನ್ಯಾಸಿಗೆ ವಿಶೇಷಣವನ್ನು ಕೊಟ್ಟಿರುತ್ತದೆ. ಗುಣಾತೀತಲಕ್ಷಣದಲ್ಲಿಯೂ (೧೪ನೆಯ ಅಧ್ಯಾಯದಲ್ಲಿ ಪರಮಾರ್ಥಸಂನ್ಯಾಸಿಯನ್ನು ಸವಿಶೇಷಣವಾಗಿ ತಿಳಿಸಿದೆ).² ಮುಂದೆಯೂ (೧೮-೫೮) 'ಜ್ಞಾನದ ಹೆಚ್ಚಿನ ನಿಷ್ಠೆಯನ್ನು (ಹೇಳುತ್ತೇನೆ ಕೇಳು)' ಎಂದು (ಜ್ಞಾನಿಯನ್ನು ಬೇರ್ಪಡಿಸಿ ತಿಳಿಸಿರುತ್ತದೆ).³ ಆದ್ದರಿಂದ ಜ್ಞಾನನಿಷ್ಠರಾದ ಸಂನ್ಯಾಸಿಗಳನ್ನು ಈ (ಪ್ರಕರಣದಲ್ಲಿ) ಹೇಳಬೇಕೆಂದು ಹೊರಟಿಲ್ಲ. (ಬರಿಯ) ಕರ್ಮಫಲತ್ಯಾಗವನ್ನೇ ತಾಮಸವೇ ಮುಂತಾದದ್ದಕ್ಕೆ ಹೋಲಿಸಿ ಸಾತ್ವಿಕವಾಗಿರುವದೆಂಬ (ಕಾರಣ)ದಿಂದ ಸಂನ್ಯಾಸವೆಂದು ಗೌಣ(ವೃತ್ತಿಯಿಂದ) ಕರೆದಿದೆಯೇ ಹೊರತು ಮುಖ್ಯವಾದ ಸರ್ವಕರ್ಮಸಂನ್ಯಾಸವನ್ನಲ್ಲ.

1. ತನಗೆ ಯಾವ ಕರ್ಮದ ಸಂಬಂಧವೂ ಇಲ್ಲವೆಂಬ ಜ್ಞಾನವನ್ನು ಅನುಭವ-ಪೂರ್ವಕವಾಗಿ ಪಡೆದುಕೊಳ್ಳುವದೇ ಈ ಸಂನ್ಯಾಸದ ಪ್ರಕಾರವು.

2. ಇಲ್ಲಿ ಕೊಟ್ಟಿರುವ ವಿಶೇಷಣಗಳಿಂದ ಜ್ಞಾನಿಗಳಿಗೆ ಯಾವ ಕರ್ಮವೂ ಇಲ್ಲವೆಂದು ಸುಸ್ಪಷ್ಟವಾಗುತ್ತದೆ ; ಹೀಗಿರುವಲ್ಲಿ ಅವರು ಕರ್ಮವನ್ನು ಮಾಡಿ ಫಲತ್ಯಾಗವನ್ನು ಮಾಡಬೇಕೆಂದು ಇಲ್ಲಿ ಹೇಳಿದೆ ಎಂದು ಕಲ್ಪಿಸುವದು ಗೀತಾಚಾರ್ಯನಿಗೆ ವ್ಯಾಹತಿದೋಷವನ್ನು ಅಂಟಿಸಿದಂತೆ ಆಗುತ್ತದೆ - ಎಂದು ಭಾವ.

3. ಕರ್ಮಫಲವನ್ನು ಈಶ್ವರಾರ್ಪಣಮಾಡಿ ಸಿದ್ಧಿಯನ್ನು ಪಡೆದವನಿಗೆ ಮುಂದೆ ಜ್ಞಾನದ ನಿಷ್ಠೆಯು ದೊರಕುವದೆಂದು ಹೇಳಿರುವದರಿಂದ ಕರ್ಮಫಲತ್ಯಾಗವು ಜ್ಞಾನಿಯ ವಿಷಯವಲ್ಲವೆಂದು ಏರ್ಪಡುತ್ತದೆ ಎಂದು ಭಾವ.

(ಭಾಷ್ಯ)

೧೦೦೫. ಸರ್ವಕರ್ಮಸಂನ್ಯಾಸಾಸಂಭವೇ ಚ 'ನ ಹಿ ದೇಹಭೃತಾ' (೧೮-೧೧) ಇತಿ ಹೇತುವಚನಾತ್ ಮುಖ್ಯ ಏವ ಇತಿ ಚೇತ್ | ನ | ಹೇತುವಚನಸ್ಯ ಸ್ತುತ್ಯರ್ಥತ್ವಾತ್ | ಯಥಾ 'ತ್ಯಾಗಾಚ್ಛಾನ್ತಿರನನ್ತರಮ್' (೧೨-೧೨) ಇತಿ ಕರ್ಮ ಫಲತ್ಯಾಗಸ್ತುತಿರೇವ ಯಥೋಕ್ತಾನೇಕಪಕ್ಷಾನುಷ್ಠಾನಾಶಕ್ತಿಮನ್ತಮ್ ಅರ್ಜುನಮಜ್ಞಂ ಪ್ರತಿ ವಿಧಾನಾತ್ | ತಥಾ ಇದಮಪಿ 'ನ ಹಿ ದೇಹಭೃತಾ ಶಕ್ಯಮ್' (೧೮-೧೧) ಇತಿ ಕರ್ಮಫಲತ್ಯಾಗಸ್ತುತ್ಯರ್ಥಂ ವಚನಮ್¹ | ನ "ಸರ್ವಕರ್ಮಾಣಿ ಮನಸಾ ಸಂನ್ಯಸ್ಯ... ನೈವ ಕುರ್ವನ್ನ ಕಾರಯನ್ ಆಸ್ತೇ" (೫-೧೩) ಇತ್ಯಸ್ಯ ಪಕ್ಷಸ್ಯ ಅವವಾದಃ ಕೇನಚಿತ್ ದರ್ಶಯಿತುಂ ಶಕ್ಯಃ | ತಸ್ಮಾತ್ ಕರ್ಮಣ್ಯಧಿಕೃತಾನ್ ಪ್ರತ್ಯೇವ ಏಷ ಸಂನ್ಯಾಸತ್ಯಾಗವಿಕಲ್ಪಃ | ಯೇ ತು ಪರಮಾರ್ಥದರ್ಶಿನಃ ಸಾಂಖ್ಯಃ ತೇಷಾಂ ಜ್ಞಾನನಿಷ್ಠಾಯಾಮೇವ ಸರ್ವಕರ್ಮಸಂನ್ಯಾಸಲಕ್ಷಣಾಯಾಮ್ ಅಧಿಕಾರಃ ನಾನ್ಯತ್ರ ಇತಿ ನ ತೇ ವಿಕಲ್ಪಾರ್ಹಾಃ | ತಚ್ಚ² ಉಪಪಾದಿತಮ್ ಅಸ್ಮಾಭಿಃ "ವೇದಾವಿನಾ ಶಿನಮ್" (೨-೨೧) ಇತ್ಯಸ್ಮಿನ್ ಪ್ರದೇಶೇ, ತೃತೀಯಾದೌ ಚ || ೩ ||

(ಭಾಷ್ಯಾರ್ಥ)

(ಆಕ್ಷೇಪ) :- ಸರ್ವಕರ್ಮಗಳನ್ನೂ ಸಂನ್ಯಾಸಮಾಡುವದು ಆಗುವ ಹಾಗಿಲ್ಲ ಎಂಬುದಕ್ಕೆ "ದೇಹಧಾರಿಯಾದವನು (ಕರ್ಮಗಳನ್ನೆಲ್ಲ ಬಿಡುವದು) ಆಗಲಾರ ದಲ್ಲವೆ?" (೧೮-೧೧) ಎಂದು ಹೇತುವನ್ನು ಹೇಳಿರುವದರಿಂದ (ಇಲ್ಲಿ ಸಂನ್ಯಾಸ ವೆಂದು ಕರೆದಿರುವದು) ಮುಖ್ಯ(ಸಂನ್ಯಾಸವನ್ನೇ ಎನ್ನಬೇಕಲ್ಲವೆ) ?

(ಪರಿಹಾರ) :- ಕೂಡದು. ಏಕೆಂದರೆ (ಈ) ಹೇತುವಚನವು ಹೊಗಳುವದಕ್ಕಾಗಿ (ಬಂದಿದೆ). ಹೇಗೆ "ತ್ಯಾಗದ ಅನಂತರವೇ ಶಾಂತಿಯು" (೧೨-೧೨) ಎಂಬುದು ಹಿಂದೆ ಹೇಳಿರುವ ಅನೇಕ ಪಕ್ಷಗಳನ್ನು ಆಚರಿಸುವದಕ್ಕೆ ಅಸಮರ್ಥನಾದ ಅಜ್ಞಾನಾದ ಅರ್ಜುನನಿಗೆ ಉಪದೇಶಿಸಿದ್ದಾದ್ದರಿಂದ ಕರ್ಮಫಲವನ್ನು ತ್ಯಾಗಮಾಡುವದನ್ನು ಹೊಗಳುವದಕ್ಕೆ ಬಂದಿರುತ್ತದೆ (ಎಂದು ನಿಶ್ಚಯವಾಗುವದೋ)³ ಹಾಗೆಯೇ ಈ "ದೇಹಧಾರಿಯಾದವನು (ಕರ್ಮಗಳನ್ನೆಲ್ಲ) ಬಿಡುವದಕ್ಕಾಗುವದಿಲ್ಲ" (೧೮-

1. ಮ|| ಮೈ|| ವಾ|| ಗಳಲ್ಲಿ 'ವಚನಮ್' ಎಂಬ ಮಾತಿಲ್ಲ.

2. 'ತಥಾ' ನಿ|| ಗು||

3. ಈ ಶ್ಲೋಕದ ಭಾಷ್ಯದಲ್ಲಿ ಜ್ಞಾನಿಗಳ ತ್ಯಾಗಕ್ಕೂ ಅಜ್ಜರ ಕರ್ಮಫಲತ್ಯಾಗಕ್ಕೂ ಹೋಲಿಕೆಯಿರುವದರಿಂದ ಕರ್ಮಫಲತ್ಯಾಗವನ್ನು ಹೊಗಳಿದೆ ಎಂದು ತಿಳಿಸಿಕೊಟ್ಟಿದೆ.

೧೧) ಎಂಬ ವಚನವೂ ಕರ್ಮಫಲತ್ಯಾಗವನ್ನು ಹೊಗಳುವದಕ್ಕಾಗಿ (ಬಂದದ್ದೆಂದು ನಿಶ್ಚಯವಾಗುತ್ತದೆ)¹ಯೇ ಹೊರತು “ಸರ್ವಕರ್ಮಗಳನ್ನೂ ಮನಸ್ಸಿನಿಂದ ಸಂನ್ಯಾಸ ಮಾಡಿ (ವಶಿಯಾದವನು ಏನನ್ನೂ) ಮಾಡದೆ ಮಾಡಿಸದೆ ಇರುತ್ತಾನೆ” (೫-೧೩) ಎಂಬೀ ಪಕ್ಷಕ್ಕೆ ಅಪವಾದವನ್ನು ತೋರಿಸುವದು ಯಾರಿಂದಲೂ ಆಗಲಾರದು.² ಆದ್ದರಿಂದ ಕರ್ಮಕ್ಕೆ ಅಧಿಕಾರಿಗಳಾದವರ ವಿಷಯಕ್ಕೆ ಈ ಸಂನ್ಯಾಸತ್ಯಾಗಗಳ ವಿಕಲ್ಪವು. ಆದರೆ ಪರಮಾರ್ಥದರ್ಶಿಗಳಾದ ಸಾಂಖ್ಯರಿರುವರಲ್ಲ, ಅವರಿಗೆ ಸರ್ವಕರ್ಮಸಂನ್ಯಾಸರೂಪವಾದ ಜ್ಞಾನನಿಷ್ಠೆಯಲ್ಲಿಯೇ ಅಧಿಕಾರವೇ ಹೊರತು ಮತ್ತೊಂದರಲ್ಲಿಲ್ಲವಾಗಿ ಅವರು (ಈ) ವಿಕಲ್ಪಕ್ಕೆ ತಕ್ಕವರಲ್ಲ³ ಮತ್ತು ಇದನ್ನು ನಾವು “(ಈತನು) ಅವಿನಾಶಿಯೆಂದು (ಯಾವನು) ತಿಳಿಯುತ್ತಾನೋ” (೨-೨೧) ಎಂಬ ಪ್ರದೇಶದಲ್ಲಿಯೂ ಮೂರನೆಯ ಅಧ್ಯಾಯದ ಮೊದಲಿನಲ್ಲಿಯೂ (ಯುಕ್ತಿಯಿಂದ) ತೋರಿಸಿಕೊಟ್ಟಿರುತ್ತೇವೆ.

ಕರ್ಮಫಲತ್ಯಾಗವೇ ಸಾತ್ವಿಕತ್ಯಾಗ

(ಭಾಷ್ಯ)

೧೦೦೬. ತತ್ರ ಏತೇಷು ವಿಕಲ್ಪಭೇದೇಷು -

(ಭಾಷ್ಯಾರ್ಥ)

ಇಲ್ಲಿ ಈ ಬೇರೆಬೇರೆಯ ವಿಕಲ್ಪಗಳ ವಿಷಯ(ದಲ್ಲಿ)⁴ -

ನಿಶ್ಚಯಂ ಶೃಣು ಮೇ ತತ್ರ ತ್ಯಾಗೇ ಭರತಸತ್ತಮ |

ತ್ಯಾಗೋ ಹಿ ಪುರುಷವ್ಯಾಘ್ರ ತ್ರಿವಿಧಃ ಸಂಪ್ರಕೀರ್ತಿತಃ

||೪||

೪. ಭರತಸತ್ತಮನೇ, ಈ ತ್ಯಾಗದಲ್ಲಿ ನಿಶ್ಚಯ(ವೇನೆಂಬುದನ್ನು)

1. ಏಕೆಂದರೆ ಫಲವನ್ನು ತ್ಯಾಗಮಾಡಿ ಕರ್ಮವನ್ನು ಮಾಡಬೇಕು - ಎಂಬುದನ್ನು ವಿಧಿಸುವದಕ್ಕೇ ಈ ಪ್ರಕರಣವು ಬಂದಿದೆ.

2. ಏಕೆಂದರೆ ಜ್ಞಾನಿಗೆ ಕರ್ಮವಿಲ್ಲವೆಂಬುದನ್ನು ತಿಳಿಸುವದಕ್ಕೇ ಆ ಶ್ಲೋಕವು ಬಂದಿರುತ್ತದೆ.

3. ಏಕೆಂದರೆ ಯಾವ ಕರ್ಮವೂ ಇಲ್ಲದ ಜ್ಞಾನಿಯು ಯಜ್ಞಾದಿಗಳನ್ನು ಮಾಡಬೇಕೋ, ಬಿಡಬೇಕೋ ? - ಎಂಬ ಪ್ರಶ್ನೆಯೇ ಏಳುವದಿಲ್ಲ.

4. ಇಲ್ಲಿ ಕರ್ಮವನ್ನು ಮಾಡಬೇಕು, ಬಿಡಬೇಕು - ಎಂಬ ಎರಡು ವಿಕಲ್ಪಗಳಿರುವಲ್ಲಿ ಬಹುವಚನವನ್ನು ಪಯೋಗಿಸಿರುವದೇಕೆಂಬುದು ತಿಳಿಯುವಹಾಗಿಲ್ಲ.

ನನ್ನಿಂದ ಕೇಳಿ (ತಿಳಿದುಕೊ). ಏಕೆಂದರೆ, ಪುರುಷವ್ಯಾಘ್ರನೆ, ತ್ಯಾಗವು ತ್ರಿವಿಧವೆಂದು ಸಂಪ್ರಕೀರ್ತಿತವಾಗಿದೆ.

(ಭಾಷ್ಯ)

೧೦೦೭. ನಿಶ್ಚಯಂ ಶೃಣು ಅವಧಾರಯ ಮೇ ಮಮ ವಚನಾತ್ ತತ್ರ ತ್ಯಾಗೇ ತ್ಯಾಗಸಂನ್ಯಾಸವಿಕಲ್ಪೇ ಯಥಾದರ್ಶಿತೇ ಭರತಸತ್ತಮ ಭರತಾನಾಂ ಸಾಧುತಮ | ತ್ಯಾಗೋ ಹಿ ತ್ಯಾಗಸಂನ್ಯಾಸಶಬ್ದವಾಚ್ಯೋ ಹಿ ಯಃ ಅರ್ಥಃ ಸಃ ಏಕ ಏವ ಇತಿ ಅಭಿಪ್ರೇತ್ಯ ಆಹ 'ತ್ಯಾಗೋ ಹಿ' ಇತಿ | ಪುರುಷವ್ಯಾಘ್ರ ತ್ರಿವಿಧಃ ತ್ರಿಪ್ರಕಾರಃ ತಾಮಸಾದಿಪ್ರಕಾರೈಃ ಸಂಪ್ರಕೀರ್ತಿತಃ ಶಾಸ್ತ್ರೇಷು ಸಮ್ಯಕ್ ಕಥಿತಃ | ಯಸ್ಮಾತ್ ತಾಮಸಾದಿಭೇದೇನ ತ್ಯಾಗಸಂನ್ಯಾಸಶಬ್ದವಾಚ್ಯಃ ಅರ್ಥಃ ಅಧಿಕೃತಸ್ಯ ಕರ್ಮಿಣಃ ಅನಾತ್ಮಜ್ಞಸ್ಯ ತ್ರಿವಿಧಃ ಸಂಭವತಿ ನ ಪರಮಾರ್ಥದರ್ಶಿನಃ - ಇತ್ಯಯಮ್ ಅರ್ಥಃ ದುರ್ಜ್ಞಾನಃ ತಸ್ಮಾತ್ ಅತ್ರ ತತ್ತ್ವಂ ನಾನ್ಯಃ ವಕ್ತುಂ ಸಮರ್ಥಃ | ತಸ್ಮಾತ್ ನಿಶ್ಚಯಂ ಪರಮಾರ್ಥಶಾಸ್ತ್ರಾರ್ಥವಿಷಯಮ್ ಅಧ್ಯವಸಾಯಮ್ ಐಶ್ವರಂ¹ ಮೇ ಮತ್ತಃ² ಶೃಣು ||೪||

(ಭಾಷ್ಯಾರ್ಥ)

ಅದರಲ್ಲಿ ತ್ಯಾಗದಲ್ಲಿ, ತ್ಯಾಗಸಂನ್ಯಾಸಗಳ (ವಿಷಯಕ್ಕೆ) ಮೇಲೆ ತಿಳಿಸಿರುವ ವಿಕಲ್ಪದಲ್ಲಿ, ಎಲೈ ಭರತಸತ್ತಮನೆ, ಭರತರಲ್ಲಿ ಶ್ರೇಷ್ಠನಾದವನೆ, ನಿಶ್ಚಯವನ್ನು ನನ್ನಿಂದ ನನ್ನ ಮಾತಿನಿಂದ ಕೇಳಿ ಗೊತ್ತುಪಡಿಸಿಕೊ. ಏಕೆಂದರೆ ತ್ಯಾಗವು - ತ್ಯಾಗ, ಸಂನ್ಯಾಸ ಎಂಬ ಶಬ್ದಗಳಿಗೆ ವಾಚ್ಯವಾಗಿರುವ ಅರ್ಥವಿದೆಯಲ್ಲ ಅದು ಒಂದೇ ಎಂಬ ಅಭಿಪ್ರಾಯದಿಂದ (ಇಲ್ಲಿ) 'ತ್ಯಾಗೋ ಹಿ' ಎಂದು (ತ್ಯಾಗಶಬ್ದವೊಂದನ್ನೇ) ಉಪಯೋಗಿಸಿರುತ್ತಾನೆ - ಎಲೈ ಪುರುಷವ್ಯಾಘ್ರನೆ, ತ್ರಿವಿಧವು, ತಾಮಸವೇ ಮುಂತಾದ ಪ್ರಕಾರಗಳಿಂದ ಮೂರು ಪ್ರಕಾರವಾಗಿರುತ್ತದೆ ಎಂದು ಸಂಪ್ರಕೀರ್ತಿತವಾಗಿದೆ, ಶಾಸ್ತ್ರಗಳಲ್ಲಿ ಚೆನ್ನಾಗಿ ಹೇಳಲ್ಪಟ್ಟಿರುತ್ತದೆ. ತ್ಯಾಗ, ಸಂನ್ಯಾಸ - ಎಂಬ ಮಾತುಗಳಿಗೆ ವಾಚ್ಯವಾಗಿರುವ ವಿಷಯವು, ಅನಾತ್ಮಜ್ಞನಾದ ಅಧಿಕಾರಿಯಾದ³ ಕರ್ಮಿಗೆ ತಾಮಸವೇ ಮುಂತಾದ ಭೇದಗಳಿಂದ ಮೂರು ವಿಧವಾಗಿ ಆಗಬಹುದು, ಪರಮಾರ್ಥದರ್ಶಿಗೆ (ಸಂಭವಿಸ)ಲಾರದು - ಎಂಬೀ ವಿಷಯವನ್ನು ತಿಳಿದುಕೊಳ್ಳುವುದು ಕಷ್ಟವಾಗಿರುವದಲ್ಲವೆ, ಆದ್ದರಿಂದ ಈ (ವಿಷಯದಲ್ಲಿ) ತತ್ತ್ವವನ್ನು

1. 'ಐಶ್ವರಮ್ ಅಧ್ಯವಸಾಯಮ್' ಮ||
2. 'ಮೇ ಮತ್ತಃ' ಮ|| ಮೈ|| ಗಳಲ್ಲಿ ಮಾತ್ರ ಇದೆ.
3. 'ಪ್ರಾಕೃತನಾದ' ಎಂದೂ ಅರ್ಥವನ್ನು ಮಾಡಬಹುದು.

ಮತ್ತೊಬ್ಬನು ಹೇಳುವದಕ್ಕೆ ಶಕ್ತನಲ್ಲ ; ಆದಕಾರಣ ಪರಮಾರ್ಥವಾಗಿ ಶಾಸ್ತ್ರದ ಅರ್ಥವೇನೆಂಬ ಬಗ್ಗೆ ನಿಶ್ಚಯವನ್ನು ಈಶ್ವರನಾದ (ನನ್ನ) ನಿರ್ಣಯವನ್ನು (ಮೇ = ಮತ್ತಃ) ನನ್ನಿಂದ ಕೇಳಿ (ತಿಳಿಯುವನಾಗು).

(ಭಾಷ್ಯ)

೧೦೦೮. ಕಃ ಪುನರಸೌ ನಿಶ್ಚಯಃ ಇತಿ ? ಅತ ಆಹ -

(ಭಾಷ್ಯಾರ್ಥ)

ಹಾಗಾದರೆ ಆ ನಿಶ್ಚಯವು ಯಾವದು ? ಎಂದರೆ ಅದಕ್ಕೆ ಹೇಳುತ್ತಾನೆ :-

ಯಜ್ಞೋ ದಾನಂ ತಪಃ ಕರ್ಮ ನ ತ್ಯಾಜ್ಯಂ ಕಾರ್ಯಮೇವ ತತ್ |

ಯಜ್ಞೋ ದಾನಂ ತಪಶ್ಚೈವ ಪಾವನಾನಿ ಮನೀಷಿಣಾಮ್ ||೫||

೫. ಯಜ್ಞವು, ದಾನವು, ತಪಸ್ಸು - ಎಂಬ ಕರ್ಮವು ಬಿಡತಕ್ಕದ್ದಲ್ಲ, ಅದು ಕಾರ್ಯವೇ, ಯಜ್ಞವೂ ದಾನವೂ ತಪಸ್ಸೂ ತಿಳಿದವರಿಗೆ ಪಾವನಗಳಾಗಿರುತ್ತವೆ.

(ಭಾಷ್ಯ)

೧೦೦೯. ಯಜ್ಞಃ, ದಾನಂ, ತಪಃ - ಇತ್ಯೇತತ್ ತ್ರಿವಿಧಂ ಕರ್ಮ ನ ತ್ಯಾಜ್ಯಮ್ ನ ತ್ಯಕ್ತವ್ಯಮ್ ಕಾರ್ಯಂ ಕರಣೀಯಮೇವ ತತ್ | ಕಸ್ಮಾತ್ ? ಯಜ್ಞಃ ದಾನಂ ತಪಶ್ಚೈವ ಪಾವನಾನಿ ವಿಶುದ್ಧಿಕರಾಣಿ ಮನೀಷಿಣಾಂ ಫಲಾನಭಿಸಂದ್ಧಿನಾಮ್ ಇತ್ಯೇತತ್ ||೫||

(ಭಾಷ್ಯಾರ್ಥ)

ಯಜ್ಞ, ದಾನ, ತಪಸ್ಸು - ಎಂಬೀ ಮೂರು ಬಗೆಯ ಕರ್ಮವು ತ್ಯಾಜ್ಯವಲ್ಲ, ಬಿಡತಕ್ಕದ್ದಲ್ಲ ; ಕಾರ್ಯವೇ, ಮಾಡತಕ್ಕದ್ದೇ. ಏಕೆಂದರೆ ಯಜ್ಞವೂ ದಾನವೂ ತಪಸ್ಸೂ ತಿಳಿದವರಿಗೆ ಫಲವನ್ನು ಕೋರದವರಿಗೆ ಎಂದರ್ಥ ; (ಅಂಥವರಿಗೆ) ಪಾವನಗಳಾಗಿರುತ್ತವೆ. ವಿಶುದ್ಧಿಯನ್ನುಂಟುಮಾಡುವವಾಗಿರುತ್ತವೆ.

ಏತಾನ್ಯಪಿ ತು ಕರ್ಮಾಣಿ ಸಜ್ಜಿಂ ತ್ಯಕ್ತ್ವಾ ಫಲಾನಿ ಚ |

ಕರ್ತವ್ಯಾನೀತಿ ಮೇ ಪಾರ್ಥ ನಿಶ್ಚಿತಂ ಮತಮುತ್ತಮಮ್ ||೬||

೬. ಆದರೆ ಪಾರ್ಥನೇ, ಈ ಕರ್ಮಗಳನ್ನು ಕೂಡ ಸಂಗವನ್ನೂ ಫಲಗಳನ್ನೂ ಬಿಟ್ಟು ಮಾಡಬೇಕು ಎಂಬುದು ನನ್ನ ನಿಶ್ಚಿತವಾದ ಉತ್ತಮಮತವು.

(ಭಾಷ್ಯ)

೧೦೧೦. ಏತಾನ್ಯಪಿ ತು ಕರ್ಮಾಣಿ ಯಜ್ಞದಾನತಪಾಂಸಿ ಪಾವನಾನಿ ಉಕ್ತಾನಿ ಸಜ್ಜಮ್ ಆಸಕ್ತಿಂ ತೇಷು ತ್ಯಕ್ತ್ವಾ¹ ಫಲಾನಿ ಚ ತೇಷಾಂ ಪರಿತ್ಯಜ್ಯ² ಕರ್ತವ್ಯಾನಿ ಇತಿ ಅನುಷ್ಠೇಯಾನಿ ಇತಿ ಮೇ ಮಮ ಪಾರ್ಥ³ ನಿಶ್ಚಿತಂ ಮತಮ್ ಉತ್ತಮಮ್ ||

(ಭಾಷ್ಯಾರ್ಥ)

ಆದರೆ ಈ ಯಜ್ಞದಾನತಪಸ್ಸುಗಳೆಂಬ ಕರ್ಮಗಳನ್ನು ಕೂಡ - ಪಾವನಗಳೆಂದು ಹೇಳಿದ (ಇವುಗಳನ್ನು ಕೂಡ) - ಅವುಗಳಲ್ಲಿ ಸಂಗವನ್ನೂ ಆಸಕ್ತಿಯನ್ನೂ ಬಿಟ್ಟು, ಅವುಗಳ ಫಲವನ್ನೂ ಬಿಟ್ಟು, ಮಾಡಬೇಕು, ಆಚರಿಸಬೇಕು - ಎಂದು ಎಲೈ ಪಾರ್ಥನೆ, ನನ್ನ ನಿಶ್ಚಿತವಾದ ಉತ್ತಮಮತವು.

ಈ ಶ್ಲೋಕದಲ್ಲಿ ಏತಾನ್ಯಪಿ ಎಂಬುದರ ಅರ್ಥ

(ಭಾಷ್ಯ)

೧೦೧೧. 'ನಿಶ್ಚಯಂ ಶೃಣು ಮೇ ತತ್ರ' (೧೮-೪) ಇತಿ ಪ್ರತಿಜ್ಞಾಯ ಪಾವನತ್ವಂ ಚ ಹೇತುಮ್⁴ ಉಕ್ತ್ವಾ 'ಏತಾನ್ಯಪಿ ತು ಕರ್ಮಾಣಿ ಕರ್ತವ್ಯಾನಿ' ಇತ್ಯೇತತ್ ನಿಶ್ಚಿತಂ ಮತಮುತ್ತಮಮ್ - ಇತಿ ಪ್ರತಿಜ್ಞಾತಾರ್ಥೋಪಸಂಹಾರ ಏವ ನಾಪೂರ್ವಾರ್ಥಂ ವಚನಮ್⁵ | 'ಏತಾನ್ಯಪಿ' ಇತಿ ಪ್ರಕೃತಸಂನಿಹೃಷ್ಟಾರ್ಥತ್ವೋಪಪತ್ತೇಃ | ಸಾಸಜ್ಜಸ್ಯ ಫಲಾರ್ಥಿನಃ ಬನ್ಧಹೇತವಃ ಏತಾನ್ಯಪಿ ಕರ್ಮಾಣಿ ಮುಮುಕ್ಷೋಃ ಕರ್ತವ್ಯಾನಿ, ಇತಿ ಅಪಿಶಬ್ದಸ್ಯ ಅರ್ಥಃ, ನ ತು ಅನ್ಯಾನಿ ಕರ್ಮಾಣಿ ಅಪೇಕ್ಷ್ಯ 'ಏತಾನ್ಯಪಿ' ಇತ್ಯುಚ್ಯತೇ ||

(ಭಾಷ್ಯಾರ್ಥ)

'ಆ (ವಿಷಯದಲ್ಲಿ) ನನ್ನ ನಿಶ್ಚಯವನ್ನು ಕೇಳು' (೧೮-೪) ಎಂದು ಪ್ರತಿಜ್ಞೆ ಮಾಡಿ (ಅವುಗಳು) ಪಾವನವಾಗಿವೆ ಎಂಬುದನ್ನು ಅವುಗಳನ್ನು ಮಾಡಬೇಕೆಂಬುದಕ್ಕೆ) ಹೇತುವಾಗಿ ಹೇಳಿ 'ಈ ಕರ್ಮಗಳನ್ನು ಕೂಡ ಮಾಡಬೇಕು ಎಂಬುದು (ನನ್ನ)

1. 'ಸಜ್ಜಂ ತ್ಯಕ್ತ್ವಾ ಸಜ್ಜಃ ಆಸಕ್ತಿಃ | ತಂ ತ್ಯಕ್ತ್ವಾ ತೇಷು' ಮ||

2. 'ತ್ಯಕ್ತ್ವಾ ಪರಿತ್ಯಜ್ಯ' ನಿ|| ಗು||

3. ಮ|| ದಲ್ಲಿ ಮಾತ್ರ ಈ ಮಾತು ಇದೆ ; ಇರಬೇಕು.

4. 'ಸಹೇತುಕಮ್' ನಿ||

5. 'ನಾಪೂರ್ವಾರ್ಥವಚನಮ್' ನಿ||

ನಿಶ್ಚಿತವಾದ ಮತವು' ಎಂದು ಹೇಳಿರುವುದು ಮೊದಲು (ಹೇಳುತ್ತೇನೆಂದು) ಪ್ರತಿಜ್ಞೆಮಾಡಿದ್ದರ ಉಪಸಂಹಾರವೇ ಹೊರತು (ಈ) ಮಾತಿಗೆ ಹೊಸ ಅರ್ಥವೇನೂ ಇರುವದಿಲ್ಲ. ಏಕೆಂದರೆ 'ಇವುಗಳನ್ನು ಕೂಡ' ಎಂದು (ಸರ್ವನಾಮವನ್ನು ಪಯೋಗಿಸಿರುವದರಿಂದ) ಪ್ರಕೃತವಾಗಿರುವ ಹತ್ತಿರದಲ್ಲಿ (ಹೇಳಿದ) ವಿಷಯವನ್ನೇ (ಸೂಚಿಸಿದೆ) ಎಂಬುದು ಯುಕ್ತವಾಗಿರುತ್ತದೆ. ಆಸಕ್ತಿಯಿಂದೊಡಗೂಡಿ ಫಲಾರ್ಥಿಯಾಗಿ ಮಾಡುವವನಿಗೆ ಬಂಧಕ್ಕೆ ಕಾರಣವಾಗಿದ್ದರೂ 'ಈ ಕರ್ಮಗಳನ್ನು ಕೂಡ ಮುಮುಕ್ಷುವು ಮಾಡಬೇಕು ಎಂಬುದು 'ಅಪಿ' (ಕೂಡ) ಎಂಬ ಶಬ್ದದ ಅರ್ಥವಾಗಿರುತ್ತದೆಯೇ¹ ಹೊರತು ಬೇರೆ ಕರ್ಮಗಳನ್ನು ಮನಸ್ಸಿನಲ್ಲಿಟ್ಟುಕೊಂಡು 'ಏತಾನ್ಯಪಿ' (ಇವುಗಳನ್ನು ಕೂಡ²) ಎಂದು ಹೇಳಿರುವದಿಲ್ಲ.

(ಭಾಷ್ಯ)

೧೦೧೨. ಅನೈ ತು ವರ್ಣಯಂತಿ - 'ನಿತ್ಯಾನಾಂ ಕರ್ಮಣಾಂ ಫಲಾಭಾವಾತ್ ಸಜ್ಜಂ ತ್ಯಕ್ತ್ವಾ ಫಲಾನಿ ಚ' ಇತಿ ನೋಪಪದ್ಯತೇ | ಅತಃ³ 'ಏತಾನ್ಯಪಿ' ಇತಿ ಯಾನಿ ಕಾಮ್ಯಾನಿ ಕರ್ಮಾಣಿ ನಿತ್ಯೇಭ್ಯಃ ಅನ್ಯಾನಿ, ಏತಾನ್ಯಪಿ ಕರ್ತವ್ಯಾನಿ ; ಕಿಮುತ ಯಜ್ಞದಾನತಪಾಂಸಿ ನಿತ್ಯಾನಿ⁴ ಇತಿ | ತತ್ ಅಸತ್ | ನಿತ್ಯಾನಾಮಪಿ⁵ ಕರ್ಮಣಾಮ್ ಇಹ ಫಲವತ್ತ್ವಸ್ಯ ಉಪಪಾದಿತತ್ವಾತ್ 'ಯಜ್ಞೋ ದಾನಂ ತಪಶ್ಚೈವ ಪಾವನಾನಿ' (೧೮-೫) ಇತ್ಯಾದಿವಚನೇನ⁶ | ನಿತ್ಯಾನ್ಯಪಿ ಕರ್ಮಾಣಿ ಬನ್ಧಹೇತುತ್ವಾಶಚ್ಯಯಾ ಜಿಹಾಸೋಃ ಮುಮುಕ್ಷೋಃ ಕುತಃ ಕಾಮ್ಯೇಷು ಪ್ರಸಜ್ಞಃ ? 'ದೂರೇಣ ಹೃವರಂ ಕರ್ಮ' (೨-೪೯) ಇತಿ ಚ ನಿಂದಿತತ್ವಾತ್ | 'ಯಜ್ಞಾರ್ಥಾತ್ ಕರ್ಮಣೋಽನ್ಯತ್ರ' (೩-೯) ಇತಿ ಚ ಕಾಮ್ಯಕರ್ಮಣಾಂ ಬನ್ಧಹೇತುತ್ವಸ್ಯ ನಿಶ್ಚಿತತ್ವಾತ್ | 'ತ್ವೈಗುಣ್ಯ ವಿಷಯಾ ವೇದಾಃ' (೨-೪೫), 'ತ್ವೈವಿದ್ಯಾ ಮಾಂ ಸೋಮಪಾಃ' (೯-೨೦), 'ಕ್ಷೀಣೇ

1. ಇಂಥ ಕರ್ಮಗಳನ್ನು ಕೂಡ ಮಾಡಲೇಬೇಕು ಎಂದರ್ಥ ; ಫಲದಲ್ಲಿ ಆಸಕ್ತಿಯಿಲ್ಲದೆ ಮಾಡುವದರಿಂದ ಬಂಧಕವಾಗುವದಿಲ್ಲ - ಎಂಬುದು ಹೇಗೆ ಮಾಡಬೇಕೆಂಬುದನ್ನು ತಿಳಿಸುವದಕ್ಕೆ. ಅಜ್ಞಾನದ ಮುಮುಕ್ಷುವು ಕರ್ಮವನ್ನು ಮಾಡುವದೇ ಒಳ್ಳೆಯದು ಎಂಬ ಗೀತಾರ್ಥವನ್ನೇ ಇಲ್ಲಿ ಉಪಸಂಹಾರಮಾಡಿದಂತಾಯಿತು.

2. ಬೇರೆಯ ಕರ್ಮಗಳನ್ನೂ ಮಾಡಬೇಕು, ನಿತ್ಯಕರ್ಮಗಳನ್ನೂ ಮಾಡಬೇಕು - ಎಂಬರ್ಥದಲ್ಲಲ್ಲ.

3. ನಿ|| ಪಾಠದಲ್ಲಿಲ್ಲ.

4. ಮ|| ಮೈ|| ಗಳಲ್ಲಿಲ್ಲ.

5. 'ಅಸ್ಮಾಭಿಃ ನಿತ್ಯಾನಾಮಪಿ' ಎಂಬ ಮ|| ದಲ್ಲಿ 'ಅಸ್ಮಾಭಿಃ' ಬೇಕಿಲ್ಲ.

6. 'ಇತ್ಯಾದಿನಾ ವಚನೇನ' ಮ|| ಮೈ||

ಪುಣ್ಯೇ ಮರ್ತ್ಯಲೋಕಂ ವಿಶನ್ತಿ' (೯-೨೧) - ಇತಿ ಚ | ದೂರವ್ಯವಹಿತತ್ವಾಚ್ಚ
ನ ಕಾಮ್ಯೇಷು 'ಏತಾನ್ಯಪಿ' ಇತಿ ವ್ಯಪದೇಶಃ ||೬||

(ಭಾಷ್ಯಾರ್ಥ)

ಮತ್ತೆ ಕೆಲವರಾದರೋ¹ (ಈ ವಾಕ್ಯದರ್ಥವನ್ನು ಹೀಗೆ) ವರ್ಣಿಸುತ್ತಾರೆ :
ನಿತ್ಯಕರ್ಮಗಳಿಗೆ ಫಲವಿಲ್ಲದಿರುವದರಿಂದ (ಅವುಗಳ) ಸಂಗವನ್ನೂ ಫಲವನ್ನೂ
ಬಿಟ್ಟು (ಮಾಡಬೇಕು) - ಎಂಬುದು (ಅವಕ್ಕೆ) ಹೊಂದುವದಿಲ್ಲ. ಆದ್ದರಿಂದ
'ಏತಾನ್ಯಪಿ' (ಇವುಗಳನ್ನು ಕೂಡ) ಎಂದರೆ ನಿತ್ಯಕರ್ಮಗಳಿಂದ ಬೇರೆಯಾದ ಕಾಮ್ಯ
ಕರ್ಮಗಳಿವೆಯಲ್ಲ, ಇವುಗಳನ್ನು ಕೂಡ ಮಾಡಬೇಕು ; (ಹೀಗಿರುವಲ್ಲಿ) ಯಜ್ಞ
ದಾನತಪಸ್ಸುಗಳೆಂಬ ನಿತ್ಯ(ಕರ್ಮಗಳನ್ನು) ಮಾಡಬೇಕೆಂದು (ಹೇಳುವ)ದೇನು ? -
(ಎಂದರ್ಥವಂತೆ). ಆ (ಅಭಿಪ್ರಾಯವು) ಸರಿಯಲ್ಲ, ಏಕೆಂದರೆ 'ಯಜ್ಞವೂ ದಾನವೂ
ತಪಸ್ಸೂ ಪಾವನಗಳು' (೧೮-೫) ಮುಂತಾದ ವಚನದಿಂದ ನಿತ್ಯ ಕರ್ಮಗಳಿಗೂ
ಫಲವುಂಟೆಂದು ಇಲ್ಲಿ ತೋರಿಸಿಕೊಟ್ಟಿರುತ್ತದೆ. ನಿತ್ಯಕರ್ಮಗಳನ್ನು ಕೂಡ ಬಂಧಕ್ಕೆ
ಕಾರಣವೆಂಬ ಶಂಕೆಯಿಂದ ಬಿಡಲೆಳೆಸುವ ಮುಮುಕ್ಷುವಿಗೆ ಕಾಮ್ಯಕರ್ಮಗಳಲ್ಲಿ ಪ್ರಸಕ್ತಿ
ಎಲ್ಲಿಯದು ? ಏಕೆಂದರೆ 'ಕೀಳಾದ ಕರ್ಮವು (ಬುದ್ಧಿ ಯೋಗಕರ್ಮಕ್ಕಿಂತಲೂ)
ದೂರ' (೨-೪೯), ಎಂದು (ಕಾಮ್ಯಕರ್ಮವನ್ನು) ನಿಂದಿಸಿರುತ್ತದೆ ;
'ಯಜ್ಞಾರ್ಥವಾಗಿರುವ ಕರ್ಮಗಳನ್ನು ಬಿಟ್ಟರೆ (ಮಿಕ್ಕಕರ್ಮವು ಜನಕ್ಕೆ ಬಂಧಕವು)'
ಎಂದೂ 'ವೇದಗಳು ತ್ರೈಗುಣ್ಯವಿಷಯವಾಗಿರುತ್ತವೆ' (೨-೪೫), 'ತ್ವೈವಿದ್ಯರು
ಸೋಮವನ್ನು ಕುಡಿದು ನನ್ನನ್ನು.... ಪುಣ್ಯವು ಕ್ಷೀಣವಾಗಲು ಮರ್ತ್ಯಲೋಕವನ್ನು
ಹೊಗುವರು' (೯-೨೦,೨೧) - ಎಂದೂ ಕಾಮ್ಯಕರ್ಮಗಳು ಬಂಧಕ್ಕೆ ಕಾರಣವೆಂದು
ನಿಶ್ಚಯಿಸಲಾಗಿದೆ. ಇದಲ್ಲದೆ (ಕಾಮ್ಯಕರ್ಮವೆಂಬ ಮಾತು) ದೂರದಲ್ಲಿದ್ದು ನಡುವೆ
(ಬೇರೆಯ ವಿಷಯವು) ಬಂದಿರುವದರಿಂದಲೂ ಏತಾನ್ಯಪಿ ಎಂಬುದರಿಂದ
ಕಾಮ್ಯಕರ್ಮಗಳನ್ನು ಹೇಳಿದೆ (ಎನ್ನುವದಕ್ಕಾಗುವ)ದಿಲ್ಲ.²

1. ಮೀಮಾಂಸಕರ ಅಭಿಪ್ರಾಯವನ್ನೇ ಇಟ್ಟುಕೊಂಡಿರುವ ವೃತ್ತಿಕಾರರು. ೪-೧೮ರ
ಭಾಷ್ಯವನ್ನು ನೋಡಿ.

2. ಕಾಮ್ಯಕರ್ಮದ ವಿಚಾರವಿರುವದು ೨ನೆಯ ಶ್ಲೋಕದಲ್ಲಿ ; ಯಜ್ಞ
ದಾನಾದಿಗಳ ವಿಚಾರವು ಬಂದಿರುವದು ಹಿಂದಿನ ಶ್ಲೋಕದಲ್ಲಿ ಆದ್ದರಿಂದ 'ಏತಾನಿ'
ಎಂಬ ಸರ್ವನಾಮವು ಸಮೀಪತರವಾದ ಯಜ್ಞಾದಿಗಳನ್ನು ಪರಾಮರ್ಶಿಸುತ್ತದೆ ಎಂಬುದೇ
ಯುಕ್ತ - ಎಂದು ಭಾವ.

ಅಧಿಕಾರಿಯು ನಿತ್ಯಕರ್ಮವನ್ನು ಬಿಡಬಾರದು

(ಭಾಷ್ಯ)

೧೦೧೩. ತಸ್ಮಾತ್ ಅಜ್ಞಾಸ್ಯ ಅಧಿಕೃತಸ್ಯ ಮುಮುಕ್ಷೋಃ -

(ಭಾಷ್ಯಾರ್ಥ)

ಆದ್ದರಿಂದ ಅಜ್ಞಾನಾದ ಅಧಿಕೃತನಾದ ಮುಮುಕ್ಷುವಿಗೆ -

ನಿಯತಸ್ಯ ತು ಸಂನ್ಯಾಸಃ ಕರ್ಮಣೋ ನೋಪಪದ್ಯತೇ |

ಮೋಹಾತ್ ತಸ್ಯ ಪರಿತ್ಯಾಗಸ್ತಾಮಸಃ ಪರಿಕೀರ್ತಿತಃ

||೨||

೨. ನಿಯತವಾದ ಕರ್ಮದ ಸಂನ್ಯಾಸವಾದರೋ ಯುಕ್ತವಲ್ಲ ; ಮೋಹದಿಂದ ಅದನ್ನು ಪರಿತ್ಯಜಿಸುವದು ತಾಮಸವೆಂದು ಹೇಳಲ್ಪಡುವದು.

(ಭಾಷ್ಯ)

೧೦೧೪. ನಿಯತಸ್ಯ ತು ನಿತ್ಯಸ್ಯ ಸಂನ್ಯಾಸಃ ಪರಿತ್ಯಾಗಃ ಕರ್ಮಣಃ ನ ಉಪಪದ್ಯತೇ | ಅಜ್ಞಾಸ್ಯ ಪಾವನತ್ವಸ್ಯ ಇಷ್ಟತ್ಯಾತ್ | ಮೋಹಾತ್ ಅಜ್ಞಾನಾತ್ ತಸ್ಯ ನಿಯತಸ್ಯ ಪರಿತ್ಯಾಗಃ - ನಿಯತಂ ಚ ಅವಶ್ಯಂ ಕರ್ತವ್ಯಮ್ ತ್ಯಜ್ಯತೇ ಚ ಇತಿ ವಿಪ್ರತಿಷಿದ್ಧಮ್ | ಅತಃ ಮೋಹನಿಮಿತ್ತಃ ಪರಿತ್ಯಾಗಃ - ತಾಮಸಃ ಪರಿಕೀರ್ತಿತಃ | ಮೋಹಶ್ಚ ತಮಃ¹ ಇತಿ ||೨||

(ಭಾಷ್ಯಾರ್ಥ)

ಆದರೆ ನಿಯತವಾದ ನಿತ್ಯವಾದ, ಕರ್ಮದ ಸಂನ್ಯಾಸವು (ಅದನ್ನು) ಬಿಡುವದು, ಯುಕ್ತವಲ್ಲ ; ಏಕೆಂದರೆ ಅಜ್ಞಾನಾದವನಿಗೆ (ಅದು) ಶುದ್ಧಿಕರವೆಂಬುದು ಒಪ್ಪಾಗಿರುತ್ತದೆ. ಮೋಹದಿಂದ ಅಜ್ಞಾನದಿಂದ ಆ ನಿಯತ (ಕರ್ಮವನ್ನು) ಬಿಡುವದು - ನಿಯತವೂ ಅವಶ್ಯವಾಗಿ ಮಾಡತಕ್ಕದ್ದೂ ಆಗಿದೆ, (ಆದರೂ ಅದನ್ನು) ಬಿಡಬಹುದು ಎಂಬುದು ವಿರುದ್ಧವು. ಆದ್ದರಿಂದ ಮೋಹನಿಮಿತ್ತವಾದ ತ್ಯಾಗವು - ತಾಮಸವು (ಎಂದು) ಹೇಳಲ್ಪಡುತ್ತದೆ. (ಏಕೆಂದರೆ) ಮೋಹವು ತಮಸ್ಸೇ.²

ದುಃಖಮಿತ್ಯೇವ ಯತ್ ಕರ್ಮ ಕಾಯಕ್ಷೇಶಭಯಾತ್ ತ್ಯಜೇತ್ |

ಸ ಕೃತ್ಯಾ ರಾಜಸಂ ತ್ಯಾಗಂ ನೈವ ತ್ಯಾಗಫಲಂ ಲಭೇತ್

||೩||

1. 'ತಾಮಸಃ' ಮ|| ಮೃ||

2. ತಮಸ್ಸಿನಿಂದ ಆಗಿರುವದೇ ಎಂದರ್ಥ.

೮. ಯಾವನು ದುಃಖವೆಂದೇ ಕರ್ಮವನ್ನು ಕಾಯಕ್ಷೇಶಭಯದಿಂದ ತ್ಯಜಿಸುವನೋ ಅವನು ರಾಜಸತ್ಯಾಗವನ್ನು ಮಾಡುವದರಿಂದ ತ್ಯಾಗಫಲವನ್ನು ಹೊಂದುವದೇ ಇಲ್ಲ.

(ಭಾಷ್ಯ)

೧೦೧೫. ಕಿಂಚ ದುಃಖಮ್ ಇತ್ಯೇವ ಯತ್¹ ಕರ್ಮ ಕಾಯಕ್ಷೇಶಭಯಾತ್ ಶರೀರದುಃಖಭಯಾತ್ ತ್ಯಜೇತ್ ಪರಿತ್ಯಜೇತ್ ಸ ಕೃತ್ವಾ ರಾಜಸಂ ರಜೋ ನಿರ್ವರ್ತ್ಯಂ ತ್ಯಾಗಂ ನೈವ ತ್ಯಾಗಫಲಂ ಜ್ಞಾನಪೂರ್ವಕಸ್ಯ ಸರ್ವಕರ್ಮತ್ಯಾಗಸ್ಯ ಫಲಂ ಮೋಕ್ಷಾಖ್ಯಂ ನ ಲಭೇತ್ ನೈವ ಲಭೇತ ||೮||

(ಭಾಷ್ಯಾರ್ಥ)

ಮತ್ತು ಯಾವನು² ದುಃಖವು ಎಂದೇ ಕಾಯಕ್ಷೇಶಭಯದಿಂದ ಶರೀರಕ್ಕೆ ದುಃಖ(ವಾಗುವದೆಂಬ) ಅಂಜಿಕೆಯಿಂದ ಕರ್ಮವನ್ನು ತ್ಯಜಿಸುವನೋ ಬಿಡುವನೋ ಅವನು ರಾಜಸವಾದ ರಜೋ(ಗುಣ)ದಿಂದಾಗುವ ತ್ಯಾಗವನ್ನು ಮಾಡುವನಾದ್ದರಿಂದ ತ್ಯಾಗಫಲವನ್ನು (ಹೊಂದುವದೇ) ಇಲ್ಲ ; ಜ್ಞಾನಪೂರ್ವಕವಾಗಿ (ಮಾಡುವ) ಸರ್ವಕರ್ಮತ್ಯಾಗದ ಫಲವನ್ನು ಮೋಕ್ಷವೆಂಬ (ಫಲವನ್ನು)³ ಹೊಂದುವದಿಲ್ಲ, ಪಡೆಯಲೇ ಆರನು.

(ಭಾಷ್ಯ)

೧೦೧೬. ಕಃ ಪುನಃ ಸಾತ್ವಿಕಸ್ತ್ಯಾಗಃ ಇತಿ | ಆಹ -

(ಭಾಷ್ಯಾರ್ಥ)

(ಹಾಗಾದರೆ) ಸಾತ್ವಿಕತ್ಯಾಗವೆಂಬುದಾದರೂ ಯಾವದು ? ಎಂದರೆ ಹೇಳುತ್ತಾನೆ :-

ಕಾರ್ಯಮಿತ್ಯೇವ ಯತ್ ಕರ್ಮ ನಿಯತಂ ಕ್ರಿಯತೇಽರ್ಜುನ |

ಸಂಯಮಂ ತ್ಯಕ್ತ್ವಾ ಫಲಂ ಚೈವ ಸ ತ್ಯಾಗಃ ಸಾತ್ವಿಕೋ ಮತಃ ||೯||

1. 'ಯಃ' ಎಂದಿರಬೇಕಾಗಿತ್ತು ; ಅನುವಾದದ ಟಿಪ್ಪಣಿಯನ್ನು ನೋಡಿ.

2. ಮೂಲದಲ್ಲಿರುವ 'ಯತ್' ಎಂಬುದು 'ಯಃ' ಎಂದೇ ಇರಬೇಕಿತ್ತು. ಯಾರು ? - ಎಂಬರ್ಥದಲ್ಲಿ ಸಾಮಾನ್ಯವಾಚಿಯಾದ ನಪುಂಸಕವನ್ನುಪಯೋಗಿಸಿದೆ ಎಂದು ಕೆಲವರು ಅಭಿಪ್ರಾಯಪಟ್ಟಿರುತ್ತಾರೆ.

3. ತ್ಯಾಗಫಲವಾದ ಮುಕ್ತಿಯು ದೊರಕುವವನಿಗೆ ದುಃಖಪರಿಹಾರವೆಂಬ ಫಲದಾಸೆ ಇರಬಾರದು ; ಆದ್ದರಿಂದ ಈ ತ್ಯಾಗಕ್ಕೆ ಮುಕ್ತಿಯು ದೊರಕಲಾರದು - ಎಂದು ಭಾವ.

೯. ಅರ್ಜುನನೇ, ಯಾವ ನಿತ್ಯಕರ್ಮವು ಕಾರ್ಯವು ಎಂದೇ ಸಂಗವನ್ನೂ ಫಲವನ್ನೂ ಬಿಟ್ಟು ಮಾಡಲ್ಪಡುತ್ತದೆಯೋ ಆ ತ್ಯಾಗವು ಸಾತ್ವಿಕವೆನಿಸುವದು.

(ಭಾಷ್ಯ)

೧೦೧೭. ಕಾರ್ಯಂ ಕರ್ತವ್ಯಮ್ ಇತ್ಯೇವ ಯತ್ ಕರ್ಮ ನಿಯತಂ ನಿತ್ಯಂ ಕ್ರಿಯತೇ ನಿರ್ವರ್ತತೇ ಹೇ ಅರ್ಜುನ | ಸಜ್ಜಂ ತ್ಯಕ್ತ್ವಾ ಫಲಂ ಚೈವ - ಏತತ್ ನಿತ್ಯಾನಾಂ ಕರ್ಮಣಾಂ ಫಲವತ್ತ್ವೇ ಭಗವದ್ವಚನಂ ಪ್ರಮಾಣಮ್ ಇತಿ¹ ಅವೋಚಾಮ | ಅಥವಾ ಯದ್ಯಪಿ ಫಲಂ ನ ಶ್ರೂಯತೇ ನಿತ್ಯಸ್ಯ ಕರ್ಮಣಃ, ತಥಾಪಿ ನಿತ್ಯಂ ಕರ್ಮ ಕೃತಮ್ ಆತ್ಮಸಂಸ್ಕಾರಂ ಪ್ರತ್ಯವಾಯಪರಿಹಾರಂ ವಾ ಫಲಂ ಕರೋತಿ ಆತ್ಮನಃ ಇತಿ ಕಲ್ಪಯತ್ಯೇವ ಅಜ್ಞಃ | ತತ್ರ ತಾಮಪಿ ಕಲ್ಪನಾಂ ನಿವಾರಯತಿ 'ಫಲಂ ತ್ಯಕ್ತ್ವಾ' ಇತ್ಯನೇನ | ಅತಃ ಸಾಧೂಕ್ತಂ 'ಸಜ್ಜಂ ತ್ಯಕ್ತ್ವಾ ಫಲಂ ಚ' ಇತಿ - ಸ ತ್ಯಾಗಃ ನಿತ್ಯಕರ್ಮಸು ಸಜ್ಜಫಲಪರಿತ್ಯಾಗಃ ಸಾತ್ವಿಕಃ ಸತ್ತ್ವನಿರ್ವೃತ್ತಃ² ಮತಃ ಅಭಿಪ್ರೇತಃ ||೯||

(ಭಾಷ್ಯಾರ್ಥ)

ಕಾರ್ಯವು ಮಾಡತಕ್ಕದ್ದು ಎಂದೇ ಯಾವ ನಿಯತವಾದ ನಿತ್ಯವಾದ ಕರ್ಮವನ್ನು ಮಾಡುವರೋ ಆಚರಿಸುವರೋ, ಎಲೈ ಅರ್ಜುನನೇ, ಸಂಗವನ್ನೂ ಫಲವನ್ನೂ ಬಿಟ್ಟು (ಮಾಡುವರೋ ಎಂದರ್ಥ) -

ನಿತ್ಯಕರ್ಮಗಳಿಗೆ ಫಲವುಂಟೆಂಬುದಕ್ಕೆ ಈ ಭಗವದ್ವಚನವು ಪ್ರಮಾಣವು ಎಂದು (ಹಿಂದೆ)³ ಹೇಳಿರುತ್ತೇವೆ. ಅಥವಾ ನಿತ್ಯಕರ್ಮಕ್ಕೆ ಫಲವನ್ನು (ಶಾಸ್ತ್ರದಲ್ಲಿ) ಹೇಳದಿದ್ದರೂ⁴ ನಿತ್ಯಕರ್ಮವನ್ನು ಮಾಡುವದರಿಂದ ಅಂತಃಕರಣಸಂಸ್ಕಾರವೋ, ಪ್ರತ್ಯವಾಯಪರಿಹಾರವೋ (ಯಾವದಾದರೊಂದು) ಫಲವನ್ನು (ಅದು) ತನಗೆ

1. ಮ|| ದಲ್ಲಿ ಮಾತ್ರ ಇದೆ.

2. 'ಸತ್ತ್ವಗುಣನಿರ್ವೃತ್ತಃ' ಮ||

3. ೧೮-೬ರಲ್ಲಿ ಸಂಗವನ್ನೂ ಫಲವನ್ನೂ ಬಿಡಬೇಕು ಎಂದದ್ದರಿಂದ ಇವುಗಳಿಗೆ ಫಲವುಂಟೆಂಬುದು ಭಗವಂತನ ಅಭಿಪ್ರಾಯವಾಗಿರಬೇಕೆಂದು ಏರ್ಪಡುತ್ತದೆ.

4. ಇದು ಪೌಂಡ್ರವಾದದಿಂದ ಆಡಿದ ಮಾತು ; ಏಕೆಂದರೆ ನಿತ್ಯಕರ್ಮಕ್ಕೂ ಫಲವುಂಟೆಂಬ ಶಾತಪಥಶ್ರುತಿಯನ್ನು ಬೃ. ಭಾ. ೩-೩-೧ (ಭಾ. ಭಾ. ೩೬)ರಲ್ಲಿ ಹೇಳಿದೆ. ಇಲ್ಲಿ ಫಲವುಂಟೆಂಬುದಕ್ಕೆ ಗಮಕವಾದ ವಾಕ್ಯವನ್ನು ಉದಾಹರಿಸಿದೆ.

ಮಾಡಿಕೊಡುವುದು ಎಂದು ಅಜ್ಞನು ಕಲ್ಪಿಸಿಯೇ ಕಲ್ಪಿಸುತ್ತಾನೆ. ಇಲ್ಲಿ ಆ ಕಲ್ಪನೆಯನ್ನು ಕೂಡ 'ಫಲವನ್ನು ಬಿಟ್ಟು' ಎಂಬ (ಮಾತಿ)ನಿಂದ (ಭಗವಂತನು) ನಿವಾರಣೆ ಮಾಡಿರುತ್ತಾನೆ.¹ ಆದ್ದರಿಂದ 'ಸಂಗವನ್ನೂ ಫಲವನ್ನೂ ಬಿಟ್ಟು' ಎಂದು ಹೇಳಿದ್ದೂ ಸರಿಯೇ.

ಆ ತ್ಯಾಗವು ನಿತ್ಯಕರ್ಮಗಳಲ್ಲಿ ಸಂಗಫಲವನ್ನು ಬಿಟ್ಟುಬಿಡುವುದು ಸಾತ್ವಿಕವು, ಸತ್ತ್ವದಿಂದಾದದ್ದು ಎಂದು ಮತವು (ನನ್ನ) ಅಭಿಪ್ರಾಯವು.

(ಭಾಷ್ಯ)

೧೦೧೮. ನನು ಕರ್ಮಪರಿತ್ಯಾಗಃ ತ್ರಿವಿಧಃ ಸಂನ್ಯಾಸಃ ಇತಿ ಚ ಪ್ರಕೃತಮ್³ | ತತ್ರ ತಾಮಸಃ ರಾಜಸಶ್ಚ ಉಕ್ತಃ ತ್ಯಾಗಃ | ಕಥಮಿಹ ಸಜ್ಜಫಲತ್ಯಾಗಃ ತೃತೀಯತ್ವೇನ ಉಚ್ಯತೇ | ಯಥಾ 'ತ್ರಯೋ ಬ್ರಾಹ್ಮಣಾ ಆಗತಾಃ, ತತ್ರ ಷಡಜ್ಞವಿದೌ ದ್ವೌ, ಕ್ಷತ್ರಿಯಸ್ತೃತೀಯಃ' ಇತಿ, ತದ್ವತ್ | ನೈಷ ದೋಷಃ | ತ್ಯಾಗಸಾಮಾನ್ಯೇನ ಸ್ತುತ್ಯರ್ಥತ್ವತ್ | ಅಸ್ತಿ ಹಿ ಕರ್ಮಸಂನ್ಯಾಸಸ್ಯ ಫಲಾಭಿಸನ್ನಿತ್ಯಾಗಸ್ಯ ಚ ತ್ಯಾಗತ್ವ-ಸಾಮಾನ್ಯಮ್ | ತತ್ರ ರಾಜಸತಾಮಸತ್ವೇನ ಕರ್ಮತ್ಯಾಗನಿನ್ನಯಾ ಕರ್ಮಫಲಾಭಿ-ಸನ್ನಿತ್ಯಾಗಃ ಸಾತ್ವಿಕತ್ವೇನ ಸ್ತೂಯತೇ 'ಸ ತ್ಯಾಗಃ ಸಾತ್ವಿಕೋ ಮತಃ' ಇತಿ ||೯||

(ಭಾಷ್ಯಾರ್ಥ)

(ಆಕ್ಷೇಪ) :- ಕರ್ಮಪರಿತ್ಯಾಗವು ಮೂರು ವಿಧವಾದ ಸಂನ್ಯಾಸವು ಎಂಬುದು ಇಲ್ಲಿ ಪ್ರಕೃತ. ಇವುಗಳಲ್ಲಿ ತಾಮಸವಾದ ಮತ್ತು ರಾಜಸವಾದ ತ್ಯಾಗವನ್ನು ಹೇಳಲಾಯಿತು. ಇಲ್ಲಿ ಸಂಗಫಲತ್ಯಾಗವು ಮೂರನೆಯದೆಂದು ಹೇಳಿದೆಯಲ್ಲ, (ಇದು) ಹೇಗೆ (ಸರಿ) ? "ಮೂರು (ಜನ) ಬ್ರಾಹ್ಮಣರು ಬಂದರು ; ಅವರಲ್ಲಿ ಆರು ಅಂಗಗಳನ್ನು ಬಲ್ಲವರು ಇಬ್ಬರು, ಕ್ಷತ್ರಿಯನು ಮೂರನೆಯವನು" ಎಂದಂತೆ (ಆಗಲಿಲ್ಲವೆ, ಇದು) ?

(ಪರಿಹಾರ) :- ಇದೇನೂ ತಪ್ಪಲ್ಲ. ಏಕೆಂದರೆ ತ್ಯಾಗವೆಂಬ ಸಾಮಾನ್ಯ (ಹೋಲಿಕೆಯಿಂದ) ಹೊಗಳುವದಕ್ಕೆ (ಹೀಗೆಂದಿದೆ). ಕರ್ಮಸಂನ್ಯಾಸಕ್ಕೂ ಫಲಾಭಿ ಸಂಧಿಯ ತ್ಯಾಗಕ್ಕೂ ತ್ಯಾಗತ್ವವೆಂಬುದು ಸಮಾನವಾಗಿರುತ್ತದೆ. ಇವುಗಳಲ್ಲಿ ಕರ್ಮ

1. ಅಜ್ಞನು ಕಲ್ಪಿಸುತ್ತಾನೆ ಎಂದದ್ದರಿಂದ ಅವನಿಗೆ ಆ ಫಲವಾಗುವದಿಲ್ಲವೆಂದೇನೂ ಅಭಿಪ್ರಾಯವಲ್ಲ. ವ್ಯವಹಾರದೃಷ್ಟಿಯಿಂದ ಏನಾದರೊಂದು ಪ್ರಯೋಜನವು ಇರಲೇಬೇಕಷ್ಟೆ ; ಆ ಪ್ರಯೋಜನವನ್ನೂ ಮನಸ್ಸಿನಲ್ಲಿಟ್ಟುಕೊಳ್ಳದೆ ಕರ್ಮವನ್ನು ಮಾಡಬೇಕು ಎಂಬುದೇ ವಿವಕ್ಷಿತ.

2. 'ಪ್ರಕೃತಃ' ಎಂಬ ಅ|| ನಿ|| ಗು|| ವಾ|| ಪಾಠಕ್ಕಿಂತ ಈ ಮ|| ಮೈ|| ಮೇಲು.

ತ್ಯಾಗವನ್ನು¹ ರಾಜಸವೆಂದೂ ತಾಮಸವೆಂದೂ ನಿಂದಿಸಿ ಕರ್ಮಫಲದ ಅಭಿಲಾಷೆಯನ್ನು ಬಿಡುವುದು ಸಾತ್ವಿಕವೆಂದು 'ಆ ತ್ಯಾಗವು ಸಾತ್ವಿಕವೆಂದು (ನನ್ನ) ಮತವು' ಎಂಬ (ವಚನದಿಂದ) ಹೊಗಳಿರುತ್ತದೆ.

ಸಾತ್ವಿಕತ್ಯಾಗದ ಫಲ

(ಭಾಷ್ಯ)

೧೦೧೯. ಯಸ್ತು ಅಧಿಕೃತಃ ಸಜ್ಜಂ ತ್ಯಕ್ತ್ವಾ ಫಲಾಭಿಸಂಧಿಂ ಚ ನಿತ್ಯಂ ಕರ್ಮ ಕರೋತಿ ತಸ್ಯ ಫಲರಾಗಾದಿನಾ ಅಕಲುಷೀಕ್ರಿಯಮಾಣಮ್ ಅಂತಃಕರಣಂ ನಿತ್ಯೈಶ್ಚ ಕರ್ಮಭಿಃ ಸಂಸ್ಕ್ರಿಯಮಾಣಂ ವಿಶುದ್ಧತಿ | ತತ್² ವಿಶುದ್ಧಂ ಪ್ರಸನ್ನಮ್ ಆತ್ಮಾಲೋಚನಕ್ಷಮಂ ಭವತಿ | ತಸ್ಯೈವ ನಿತ್ಯಕರ್ಮಾನುಷ್ಠಾನೇನ ವಿಶುದ್ಧಾಂತಃಕರಣಸ್ಯ ಆತ್ಮಜ್ಞಾನಾಭಿಮುಖಸ್ಯ ಕ್ರಮೇಣ ಯಥಾ ತನ್ನಿಷ್ಠಾ ಸ್ಯಾತ್ ತತ್ ವಕ್ತವ್ಯಮ್ ಇತ್ಯಾಹ -

(ಭಾಷ್ಯಾರ್ಥ)

ಆದರೆ ಯಾವನು (ಕರ್ಮಕ್ಕೆ) ಅಧಿಕಾರಿಯಾಗಿದ್ದು ಸಂಗವನ್ನೂ ಫಲದಾಸೆಯನ್ನೂ ಬಿಟ್ಟು ನಿತ್ಯಕರ್ಮವನ್ನು ಮಾಡುತ್ತಾನೋ ಅವನಿಗೆ ಫಲದ ರಾಗವೇ ಮುಂತಾದದ್ದರಿಂದ ಕಲ್ಮಷವಾಗದೆ ಅಂತಃಕರಣವು ನಿತ್ಯಕರ್ಮಗಳಿಂದ ಸಂಸ್ಕಾರವನ್ನೂ ಹೊಂದಿ ವಿಶುದ್ಧವಾಗುತ್ತದೆ. ಅದು (ಹಾಗೆ) ವಿಶುದ್ಧವಾಗಿ ತಿಳಿಯಾಗಿ ಆತ್ಮನನ್ನು ಅರಿಯುವ ಸಾಮರ್ಥ್ಯವುಳ್ಳದ್ದಾಗುತ್ತದೆ. ಆತನಿಗೇ ನಿತ್ಯಕರ್ಮಗಳನ್ನು ಮಾಡಿದ್ದರಿಂದ ಅಂತಃಕರಣವು ವಿಶುದ್ಧವಾಗಲು ಆತ್ಮಜ್ಞಾನದ ಕಡೆಗೆ ತಿರುಗಿದಾಗ ಕ್ರಮದಿಂದ ಹೇಗೆ (ಜ್ಞಾನದಲ್ಲಿ) ನಿಷ್ಠೆಯಾಗುವದೋ ಅದನ್ನು ಹೇಳಬೇಕು - ಎಂದು (ಭಗವಂತನು ಹೀಗೆಂದು) ಹೇಳುತ್ತಿದ್ದಾನೆ :-

ನ ದ್ವೇಷ್ಟ್ಯ ಕುಶಲಂ ಕರ್ಮ ಕುಶಲೇ ನಾನುಷಜ್ಜತೇ |

ತ್ಯಾಗೀ ಸತ್ತ್ವಸಮಾವಿಷ್ಟೋ ಮೇಧಾವೀ ಚ್ಛಿನ್ನಸಂಶಯಃ ||೧೦||

೧೦. ಸತ್ತ್ವಸಮಾವಿಷ್ಟನಾದ ತ್ಯಾಗಿಯು ಮೇಧಾವಿಯೂ ಛಿನ್ನಸಂಶಯನೂ ಆಗಿ ಅಕುಶಲಕರ್ಮವನ್ನು ಹಗೆಮಾಡದೆ ಇರುತ್ತಾನೆ, ಕುಶಲ (ಕರ್ಮ)ದಲ್ಲಿ ಅನುಷಕ್ತನಾಗದೆ ಇರುತ್ತಾನೆ.

1. ಅಜ್ಞರು ಮಾಡುವ ಕರ್ಮತ್ಯಾಗವನ್ನು, ಸರ್ವಕರ್ಮಸಂನ್ಯಾಸವನ್ನಲ್ಲ.

2. ಮ|| ಮೈ|| ವಾ|| ಗಳಲ್ಲಿ ಮಾತ್ರ ಇದೆ.

(ಭಾಷ್ಯ)

೧೦೨೦. ನ ದ್ವೇಷ್ಠಿ ಅಕುಶಲಮ್ ಅಶೋಭನಂ ಕಾಮ್ಯಂ ಕರ್ಮ | ಶರೀರಾರಮ್ಭದ್ವಾರೇಣ ಸಂಸಾರಕಾರಣಂ ಕಿಮನೇನ ? - ಇತ್ಯೇವಮ್ | ಕುಶಲೇ ಶೋಭನೇ ನಿತ್ಯೇ ಕರ್ಮಣಿ ಸತ್ತ್ವಶುದ್ಧಿಜ್ಞಾನೋತ್ಪತ್ತಿತನ್ನಿಷ್ಠಾಹೇತುತ್ವೇನ ಮೋಕ್ಷ-ಕಾರಣಮ್ ಇದಮ್ ಇತ್ಯೇವಂ ನ ಅನುಷಜ್ಜತೇ ಅನುಷಜ್ಞಂ¹ ಪ್ರೀತಿಂ ನ ಕರೋತಿ ಇತ್ಯೇತತ್ | ಕಃ ಪುನರಸೌ ? ತ್ಯಾಗೀ ಪೂರ್ವೋಕ್ತೇನ ಸಜ್ಜಫಲತ್ಯಾಗೇನ² ತದ್ವಾನ್ ತ್ಯಾಗೀ, ಯಃ ಕರ್ಮಣಿ ಸಜ್ಞಂ ತ್ಯಕ್ತ್ವಾ ತತ್ಪಲಂ ಚ ನಿತ್ಯಕರ್ಮಾನುಷ್ಠಾಯೀ ಸ ತ್ಯಾಗೀ | ಕದಾ ಪುನರಸೌ ಅಕುಶಲಂ ಕರ್ಮ ನ ದ್ವೇಷ್ಠಿ ಕುಶಲೇ ಚ ನ ಅನುಷಜ್ಜತೇ ಇತಿ ? ಉಚ್ಯತೇ | ಸತ್ತ್ವಸಮಾವಿಷ್ಟಃ | ಯದಾ ಸತ್ತ್ವೇನ ಆತ್ಮಾನಾತ್ಮವಿವೇಕ-ವಿಜ್ಞಾನಹೇತುನಾ ಸಮಾವಿಷ್ಟಃ, ಸಂವ್ಯಾಪ್ತಃ, ಸಂಯುಕ್ತಃ³ ಇತ್ಯೇತತ್ | ಅತ ಏವ ಚ ಮೇಧಾವೀ ಮೇಧಯಾ ಆತ್ಮಜ್ಞಾನಲಕ್ಷಣಯಾ ಪ್ರಜ್ಞಯಾ ಸಂಯುಕ್ತಃ ತದ್ವಾನ್ ಮೇಧಾವೀ | ಮೇಧಾವಿತ್ವಾದೇವ ಛಿನ್ನಸಂಶಯಃ | ಛಿನ್ನಃ ಅವಿದ್ಯಾಕೃತಃ ಸಂಶಯಃ ಯಸ್ಯ ಆತ್ಮಸ್ವರೂಪಾವಸ್ಥಾನಮೇವ ಪರಂ ನಿಶ್ರೇಯಸಸಾಧನಂ ನಾನ್ಯತ್ ಕಿಂಚಿತ್ ಇತ್ಯೇವಂ ನಿಶ್ಚಯೇನ ಸಃ⁴ ಛಿನ್ನಸಂಶಯಃ ||

(ಭಾಷಾರ್ಥ)

ಅಕುಶಲವಾದ ಒಳ್ಳೆಯದಲ್ಲದ ಕಾಮ್ಯಕರ್ಮವನ್ನು 'ಇದು ಶರೀರವನ್ನುಂಟು ಮಾಡುವದರ ಮೂಲಕ ಸಂಸಾರಕ್ಕೆ ಕಾರಣವು ; ಇದರಿಂದೇನು ?' ಎಂದು ಹಗೆ ಮಾಡುವದಿಲ್ಲ. ಕುಶಲವಾದ ಒಳ್ಳೆಯ, ನಿತ್ಯಕರ್ಮದಲ್ಲಿ 'ಇದು ಸತ್ತ್ವಶುದ್ಧಿಯನ್ನೂ ಜ್ಞಾನೋತ್ಪತ್ತಿಯನ್ನೂ ಆ (ಜ್ಞಾನದಲ್ಲಿ) ನಿಷ್ಠೆಯನ್ನೂ ಉಂಟುಮಾಡುವದರಿಂದ ಮೋಕ್ಷಕ್ಕೆ ಕಾರಣವು' ಎಂದಿಂತು ಅನುಷಕ್ತಿಯನ್ನು ಮಾಡದೆ ಇರುವನೋ, ಅನುಷಂಗವನ್ನು ಪ್ರೀತಿಯನ್ನು ಮಾಡದೆ ಇರುವನೋ ಎಂದು ಅಭಿಪ್ರಾಯ. ಅಂಥವನಾದರೂ ಯಾರು ? ಎಂದರೆ, ತ್ಯಾಗಿಯು ; ಹಿಂದೆ ಹೇಳಿರುವ ಸಂಗಫಲತ್ಯಾಗದಿಂದ ಆ (ತ್ಯಾಗ)ವಳ್ಳವನು ತ್ಯಾಗಿಯು ; ಯಾವನು ಕರ್ಮದಲ್ಲಿ ಸಂಗವನ್ನೂ ಅದರ ಫಲವನ್ನೂ ಬಿಟ್ಟು ನಿತ್ಯಕರ್ಮದ ಅನುಷ್ಠಾನವನ್ನು ಮಾಡುತ್ತಿರುವನೋ ಅವನೇ ತ್ಯಾಗಿಯು. ಇವನು ಅಕುಶಲಕರ್ಮವನ್ನು ಹಗೆಮಾಡದೆಯೂ ಕುಶಲಕರ್ಮದಲ್ಲಿ

1. 'ತತ್ರಾಪಿ ಪ್ರಯೋಜನಮ್ ಅಪಶ್ಯನ್ ಅನುಷಜ್ಞಂ' ನಿ||

2. 'ಪರಿತ್ಯಾಗೇನ' ಮ|| ಗು||

3. 'ಸತ್ತ್ವಸಂಯುಕ್ತಃ' ಮ||

4. ಅಚ್ಚಿನ ಪುಸ್ತಕಗಳಲ್ಲಿಲ್ಲದಿದ್ದರೂ ಇದು ಇಲ್ಲಿಗೆ ಬೇಕೆಂದು ತೋರುತ್ತದೆ.

ಆಸಕ್ತಿಯನ್ನು ತೋರಿಸದೆಯೂ ಇರುವುದಾದರೂ ಯಾವಾಗ ? ಎಂದರೆ ಹೇಳುತ್ತಾನೆ :- ಸತ್ತ್ವಸಮಾವಿಷ್ಟನಾಗಿ, ಯಾವಾಗ ಆತ್ಮ, ಅನಾತ್ಮ - ಇವುಗಳನ್ನು ವಿಂಗಡಿಸಿ ಅರಿತುಕೊಳ್ಳುವದಕ್ಕೆ ಕಾರಣವಾಗಿರುವ ಸತ್ತ್ವದಿಂದ¹ ಸಮಾವಿಷ್ಟ ನಾಗುವನೋ ತುಂಬಿಕೊಳ್ಳುವನೋ ಅದರಿಂದೊಡಗೂಡುವನೋ (ಆಗ) ಎಂದು ಅಭಿಪ್ರಾಯ. ಆದ್ದರಿಂದಲೇ (ಅವನು) ಆಗ ; ಮೇಧಾವಿ(ಯಾಗಿರುತ್ತಾನೆ). ಮೇಧೆಯಿಂದ, ಆತ್ಮಜ್ಞಾನವೆಂಬ ಪ್ರಜ್ಞೆಯಿಂದ ಕೂಡಿರುತ್ತಾನೆ, ಆ (ಅರಿ)ವುಳ್ಳ ಮೇಧಾವಿಯಾಗಿರುತ್ತಾನೆ ;² (ಹೀಗೆ) ಮೇಧಾವಿಯಾಗಿರುವದರಿಂದಲೇ ಛಿನ್ನಸಂಶಯ ನಾಗಿರುತ್ತಾನೆ ; ಅವಿದ್ಯೆಯಿಂದಾಗಿದ್ದ ಸಂಶಯವು, 'ಆತ್ಮಸ್ವರೂಪದಿಂದ ನಿಲ್ಲುವದೇ ಹೆಚ್ಚಿನ ಮುಕ್ತಿಸಾಧನವು, ಮತ್ತೊಂದಲ್ಲ' ಎಂಬ ನಿಶ್ಚಯದಿಂದ ಯಾವನಿಗೆ ಕತ್ತರಿಸಿಹೋಗಿರುವದೋ ಅವನು ಛಿನ್ನಸಂಶಯನು.³

(ಭಾಷ್ಯ)

೧೦೨೧. ಯಃ ಅಧಿಕೃತಃ ಪುರುಷಃ ಪೂರ್ವೋಕ್ತೇನ ಪ್ರಕಾರೇಣ ಕರ್ಮ-ಯೋಗಾನುಷ್ಠಾನೇನ ಕ್ರಮೇಣ ಸಂಸ್ಕೃತಾತ್ಮಾ ಸನ್ ಜನ್ಮಾದಿವಿಕ್ರಿಯಾರಹಿತತ್ವೇನ ನಿಷ್ಕ್ರಿಯಮ್ ಆತ್ಮಾನಮ್ ಆತ್ಮತ್ವೇನ ಸಂಬುಧಃ ಸ ಸರ್ವಕರ್ಮಾಣಿ ಮನಸಾ ಸಂನ್ಯಸ್ಯ ನೈವ ಕುರ್ವನ್ ನ ಕಾರಯನ್ ಆಸೀನಃ ನೈಷ್ಕರ್ಮ್ಯಲಕ್ಷಣಾಂ ಜ್ಞಾನ-ನಿಷ್ಠಾಮ್ ಅಶ್ನುತೇ ಇತ್ಯೇತತ್ ಪೂರ್ವೋಕ್ತಸ್ಯ ಕರ್ಮಯೋಗಸ್ಯ ಪ್ರಯೋಜನಮ್ ಅನೇನ ಶ್ಲೋಕೇನ ಉಕ್ತಮ್ ||೧೦||

(ಭಾಷ್ಯಾರ್ಥ)

ಯಾವ ಅಧಿಕಾರಿಯಾದ ಪುರುಷನು ಹಿಂದೆ ಹೇಳಿದ ಪ್ರಕಾರದಿಂದ ಕರ್ಮಯೋಗವನ್ನು ಅನುಷ್ಠಾನಮಾಡುವದರಿಂದ ಕ್ರಮಕ್ರಮವಾಗಿ ಅಂತಃಕರಣಸಂಸ್ಕಾರವನ್ನು ಹೊಂದಿ ಹುಟ್ಟುವದೇ ಮುಂತಾದ (ಯಾವ) ವಿಕಾರವೂ ಇಲ್ಲದ್ದರಿಂದ ನಿಷ್ಕ್ರಿಯನಾದ ಆತ್ಮನೇ ತಾನು ಎಂದು ಚೆನ್ನಾಗಿ ಅರಿತುಕೊಳ್ಳುವನೋ ಅವನು ಸರ್ವಕರ್ಮಗಳನ್ನೂ ಮನಸ್ಸಿನಿಂದ ಸಂನ್ಯಾಸಮಾಡಿ ಯಾವ (ಕರ್ಮವನ್ನೂ) ಮಾಡದೆ, ಮಾಡಿಸದೆ ಇರುವವನಾಗಿ ನೈಷ್ಕರ್ಮ್ಯವೆಂಬ ಜ್ಞಾನನಿಷ್ಠೆಯನ್ನು

1. ಆತ್ಮಾನಾತ್ಮವಿವೇಕವೆಂದರೆ ಆತ್ಮಜ್ಞಾನವೇ ; ಅದಕ್ಕೆ ಕಾರಣವಾಗಿರುವ ಶುದ್ಧಸತ್ತ್ವದಿಂದ ಕೂಡಿ ಎಂದರ್ಥ.

2. ಮೇಧೆ ಎಂದರೆ ಬರಿಯ ಗ್ರಂಥಧಾರಣಾಶಕ್ತಿಯಲ್ಲ.

3. ಮುಂ. ೨-೨-೯ನ್ನು ನೋಡಿ.

ಪಡೆದುಕೊಳ್ಳುತ್ತಾನೆ - ಎಂದು ಹಿಂದೆ ಹೇಳಿದ ಕರ್ಮಯೋಗದ ಪ್ರಯೋಜನವನ್ನು ಈ ಶ್ಲೋಕದಲ್ಲಿ ಹೇಳಿರುತ್ತದೆ.¹

ಅನಾತ್ಮಜ್ಞಾನು ಕರ್ಮತ್ಯಾಗವನ್ನು ಮಾಡಲಾರನು

(ಭಾಷ್ಯ)

೧೦೨೨. ಯಃ ಪುನಃ ಅಧಿಕೃತಃ ಸನ್ ದೇಹಾತ್ಮಾಭಿಮಾನಿತ್ವೇನ ದೇಹ-
ಭೃತ್ ಅಜ್ಞಃ ಅಬಾಧಿತಾತ್ಮಕರ್ತೃತ್ವವಿಜ್ಞಾನತಯಾ ಅಹಂ ಕರ್ತಾ ಇತಿ ನಿಶ್ಚಿತಬುದ್ಧಿಃ,
ತಸ್ಯ ಅಶೇಷಕರ್ಮಪರಿತ್ಯಾಗಸ್ಯ ಅಶಕ್ಯತ್ವಾತ್ ಕರ್ಮಫಲತ್ಯಾಗೇನ ಚೋದಿತ-
ಕರ್ಮಾನುಷ್ಠಾನೇ ಏವ ಅಧಿಕಾರಃ ನ ತತ್ತ್ಯಾಗೇ ಇತ್ಯೇವಮರ್ಥಂ ದರ್ಶಯಿತುಮ್
ಆಹ -

(ಭಾಷ್ಯಾರ್ಥ)

ಆದರೆ ಯಾವನು ಅಧಿಕಾರಿಯಾಗಿದ್ದು ದೇಹವೇ ತಾನೆಂಬ ಅಭಿಮಾನದಿಂದ
ದೇಹಧಾರಿಯಾಗಿ ಅಜ್ಞಾನಾಗಿರುವನೋ ತಾನು ಕರ್ತೃವೆಂಬ ತಿಳಿವು ಬಾಧಿತವಾಗದೆ
ಇರುವದರಿಂದ 'ನಾನು ಕರ್ತೃವೇ' ಎಂದು ನಿಶ್ಚಯಿಸಿರುವ ಬುದ್ಧಿಯುಳ್ಳವನಾಗಿರು
ವನೋ ಅವನಿಗೆ ಕರ್ಮಗಳೆಲ್ಲವನ್ನೂ ತ್ಯಾಗಮಾಡುವದು ಅಶಕ್ಯವಾಗಿರುವದ
ರಿಂದ (ಶಾಸ್ತ್ರದಲ್ಲಿ) ವಿಧಿಸಿರುವ ಕರ್ಮವನ್ನು - ಕರ್ಮಫಲತ್ಯಾಗಪೂರ್ವಕವಾಗಿ
ಮಾಡುವದರಲ್ಲಿಯೇ ಅಧಿಕಾರವು, ಅದನ್ನು - ಬಿಡುವದರಲ್ಲಲ್ಲ - ಎಂಬೀ ವಿಷಯ
ವನ್ನು ತಿಳಿಸುವದಕ್ಕೆ (ಭಗವಂತನು ಹೀಗೆಂದು) ಹೇಳುತ್ತಾನೆ :-

ನ ಹಿ ದೇಹಭೃತಾ ಶಕ್ಯಂ ತ್ಯಕ್ತುಂ ಕರ್ಮಾಣ್ಯಶೇಷತಃ |

ಯಸ್ತು ಕರ್ಮಫಲತ್ಯಾಗೀ ಸ ತ್ಯಾಗೀತ್ಯಭಿಧೀಯತೇ

||೧೧||

೧೧. ದೇಹಧಾರಿಯಾದವನಿಂದ ಕರ್ಮಗಳನ್ನು ಅಶೇಷವಾಗಿ
ತ್ಯಜಿಸುವದಕ್ಕೆ ಆಗುವದೇ ಇಲ್ಲ. ಯಾವನು ಕರ್ಮಫಲತ್ಯಾಗಿಯೋ ಅವನೇ
ತ್ಯಾಗಿಯೆನಿಸುವನು.

(ಭಾಷ್ಯ)

೧೦೨೩. ನ ಹಿ ಯಸ್ಮಾತ್ ದೇಹಭೃತಾ | ದೇಹಂ ಬಿಭರ್ತಿ ಇತಿ ದೇಹಭೃತ್ |

1. ಫಲತ್ಯಾಗಮಾಡಿದರೆ ಈ ಫಲವು ನೇರಾಗಿ ಆಗುವದಿಲ್ಲ, ಚಿತ್ತಶುದ್ಧಿಯೇ
ಮುಂತಾದವುಗಳ ಮೂಲಕವಾಗಿ ಈ ಫಲವಾಗುತ್ತದೆ ಎಂದು ಭಾವ.

ದೇಹಾತ್ಮಾಭಿಮಾನವಾನ್ ದೇಹಭೃತ್ ಉಚ್ಯತೇ,¹ ನ² ವಿವೇಕೀ | ಸ ಹಿ 'ವೇದಾ-
ವಿನಾಶಿನಮ್' (೨-೨೧) ಇತ್ಯಾದಿನಾ ಕರ್ತೃತ್ವಾಧಿಕಾರಾತ್ ನಿವರ್ತಿತಃ | ಅತಃ ತೇನ
ದೇಹಭೃತಾ ಅಜ್ಞೇನ³ ನ ಶಕ್ಯಂ ತ್ಯಕ್ತುಂ ಸಂನ್ಯಸಿತುಂ ಕರ್ಮಾಣಿ ಅಶೇಷತಃ
ನಿಶೇಷೇಣ | ತಸ್ಮಾತ್ ಯಸ್ತು ಅಜ್ಞಃ ಅಧಿಕೃತಃ ನಿತ್ಯಾನಿ ಕರ್ಮಾಣಿ ಕುರ್ವನ್
ಕರ್ಮಫಲತ್ಯಾಗೀ ಕರ್ಮಫಲಾಭಿಸನ್ನಿಮಾತ್ರಸಂನ್ಯಾಸೀ ಸ ತ್ಯಾಗೀ ಇತಿ ಅಭಿ-
ಧೀಯತೇ ಕರ್ಮ್ಯಪಿ ಸನ್ ಇತಿ ಸ್ತುತ್ಯಭಿಪ್ರಾಯೇಣ | ತಸ್ಮಾತ್ ಪರಮಾರ್ಥ-
ದರ್ಶಿನೈವ⁴ ಅದೇಹಭೃತ್⁵ ದೇಹಾತ್ಮಭಾವರಹಿತೇನ ಅಶೇಷಕರ್ಮಸಂನ್ಯಾಸಃ
ಶಕ್ಯತೇ ಕರ್ತುಮ್ ||೧೧||

(ಭಾಷ್ಯಾರ್ಥ)

ಏಕೆಂದರೆ ದೇಹಧಾರಿಯಾದವನಿಂದ - ದೇಹವನ್ನು ಧರಿಸುವದರಿಂದ
ದೇಹಧಾರಿಯು. ದೇಹವೇ ತಾನೆಂದು ಅಭಿಮಾನವುಳ್ಳವನನ್ನೇ ದೇಹಧಾರಿ
ಯೆಂದಿರುತ್ತದೆ,⁶ ವಿವೇಕಿಯನ್ನಲ್ಲ. ಏಕೆಂದರೆ '(ಯಾವನು ಇವನು) ಅವಿನಾಶಿ
ಯೆಂದು ಅರಿತಿರುವನೋ' '(ಅವನು ಯಾರನ್ನು ಹೇಗೆ ಕೊಲ್ಲುವನು?)' (೨-೨೧)
ಎಂದು ಮುಂತಾದ (ಗೀತಾಭಾಗದಲ್ಲಿ) ಆ (ವಿವೇಕಿಯನ್ನು) ಕರ್ತೃತ್ವಾಧಿಕಾರದಿಂದ
ತೆಗೆದುಹಾಕಿರುತ್ತದೆ. ಆದ್ದರಿಂದ ಆ ಅಜ್ಞನಾಗಿ ದೇಹಧಾರಿಯಾದವನಿಂದ -
ಕರ್ಮಗಳನ್ನು ಅಶೇಷವಾಗಿ ಒಂದೂ ಉಳಿಯದಂತೆ ಬಿಡುವದು ಸಂನ್ಯಾಸ
ಮಾಡುವದು ಆಗಲಾರದು. ಆದ್ದರಿಂದ ಯಾವನಾದರೆ ಅಜ್ಞನಾಗಿ (ಕರ್ಮಕ್ಕೆ)
ಅಧಿಕಾರಿಯಾಗಿ ನಿತ್ಯಕರ್ಮಗಳನ್ನು ಮಾಡುತ್ತಾ ಕರ್ಮಫಲವನ್ನು ತ್ಯಾಗಮಾಡು
ವನೋ, ಕರ್ಮಫಲದ ಆಸೆಯನ್ನು ಮಾತ್ರ ಸಂನ್ಯಾಸಮಾಡುವನೋ, (ಅವನು)
ಕರ್ಮಿಯಾದರೂ ತ್ಯಾಗಿಯೆನಿಸುವನು ಎಂದು ಹೊಗಳುವ ಉದ್ದೇಶದಿಂದ
ಹೇಳಿರುತ್ತದೆ. ಆದ್ದರಿಂದ ಪರಮಾರ್ಥವನ್ನು ಕಂಡುಕೊಂಡಿರುವವನು ಮಾತ್ರವೇ
ದೇಹಧಾರಿಯಲ್ಲದ್ದರಿಂದ ದೇಹವೇ ತಾನೆಂಬ ಅಭಿಮಾನವಿಲ್ಲದ್ದರಿಂದ ಒಂದಿಷ್ಟೂ
ಉಳಿಯದಂತೆ ಕರ್ಮಗಳನ್ನು ಸಂನ್ಯಾಸಮಾಡಬಲ್ಲನು.

1. 'ಇತ್ಯುಚ್ಯತೇ' ಮ||

2. 'ನ ಹಿ' ಎಂಬ ಅ|| ನಿ|| ಪಾಠದಲ್ಲಿ 'ಹಿ' ಹೆಚ್ಚು.

3. ಮ|| ದಲ್ಲಿಲ್ಲ.

4. ಪರಮಾರ್ಥದರ್ಶಿನೈವ' ಎಂಬ ಮ|| ಮೈ|| ಗು|| ಗಳಿಗಿಂತ ಇದು ಮೇಲು.

5. 'ದೇಹಭೃತ್' ಎಂಬ ಅ|| ಪಾಠವು ಅಚ್ಚಿನ ತಪ್ಪಿನಿಂದಾದದ್ದು.

6. ದೇಹಿಯು ತಾನೆಂಬ ಮಿಥ್ಯಾಭಿಮಾನವೇ ಸಶರೀರತ್ವವು ಸೂ. ಭಾ. ೧-೧-೪.

ಸಂನ್ಯಾಸಿಗಳಿಗೆ ಕರ್ಮದ ಅಂಟಿಲ್ಲ

(ಭಾಷ್ಯ)

೧೦೨೪. ಕಿಂ ಪುನಸ್ತತ್ ಪ್ರಯೋಜನಂ ಯತ್ ಸರ್ವಕರ್ಮಸಂನ್ಯಾಸಾತ್ ಸ್ಯಾತ್¹ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಸರ್ವಕರ್ಮಸಂನ್ಯಾಸದಿಂದ ಆಗುವದೆಂಬ ಆ ಪ್ರಯೋಜನವಾದರೂ ಯಾವದು ? - ಎಂದರೆ (ಭಗವಂತನು) ಹೇಳುತ್ತಾನೆ :-

ಅನಿಷ್ಟಮಿಷ್ಟಂ ಮಿಶ್ರಂ ಚ ತ್ರಿವಿಧಂ ಕರ್ಮಣಃ ಫಲಮ್ |

ಭವತ್ಯತ್ಯಾಗಿನಾಂ ಪ್ರೇತ್ಯ ನ ತು ಸಂನ್ಯಾಸಿನಾಂ ಕ್ವಚಿತ್ ||೧೨||

೧೨. ಅನಿಷ್ಟ, ಇಷ್ಟ, ಮಿಶ್ರ - ಎಂಬ ಮೂರು ವಿಧವಾದ ಕರ್ಮದ ಫಲವೂ ಅತ್ಯಾಗಿಗಳಿಗೆ (ಇಲ್ಲಿಂದ) ಹೊರಟುಹೋದಮೇಲೆ ಆಗುವದು ; ಆದರೆ ಸಂನ್ಯಾಸಿಗಳಿಗೆ ಎಂದಿಗೂ (ಆಗುವ)ದಿಲ್ಲ.

(ಭಾಷ್ಯ)

೧೦೨೫. ಅನಿಷ್ಟಂ ನರಕತೀರ್ಯಗಾದಿಲಕ್ಷಣಮ್, ಇಷ್ಟಂ ದೇವಾದಿಲಕ್ಷಣಮ್, ಮಿಶ್ರಮ್ ಇಷ್ಟಾನಿಷ್ಟಸಂಯುಕ್ತಂ ಮನುಷ್ಯಲಕ್ಷಣಂ ಚ - ಏವಂ² ತ್ರಿವಿಧಂ ತ್ರಿಪ್ರಕಾರಂ ಕರ್ಮಣಃ ಧರ್ಮಾಧರ್ಮಲಕ್ಷಣಸ್ಯ³ ಫಲಮ್ | ಬಾಹ್ಯಾನೇಕಕಾರಕವ್ಯಾಪಾರನಿಷ್ಪನ್ನಂ ಸತ್ ಅವಿದ್ಯಾಕೃತಮ್ ಇನ್ದ್ರಜಾಲಮಾಯೋ ಪಮಂ ಮಹಾಮೋಹಕರಂ ಪ್ರತ್ಯಗಾತ್ಮೋಪಸರ್ಪೀವ⁴ ಫಲ್ಲುತಯಾ ಲಯಮ್ ಅದರ್ಶನಂ ಗಚ್ಛತಿ ಇತಿ ಫಲನಿರ್ವಚನಮ್ | ತದೇತತ್ ಏವಂಲಕ್ಷಣಂ ಫಲಂ ಭವತಿ ಅತ್ಯಾಗಿನಾಮ್ ಅಜ್ಞಾನಾಂ ಕರ್ಮಿಣಾಮ್ ಅಪರಮಾರ್ಥಸಂನ್ಯಾಸಿನಾಂ ಪ್ರೇತ್ಯ ಶರೀರಪಾತಾತ್ ಊರ್ಧ್ವಮ್ | ನ ತು ಸಂನ್ಯಾಸಿನಾಂ⁵ ಪರಮಾರ್ಥಸಂನ್ಯಾಸಿನಾಂ ಪರಮಹಂಸಪರಿವ್ರಾಜಕಾನಾಂ ಕೇವಲಜ್ಞಾನನಿಷ್ಠಾನಾಂ ಕ್ವಚಿತ್ | ನ ಹಿ ಕೇವಲ

1. 'ಸರ್ವಕರ್ಮಪರಿತ್ಯಾಗಾತ್' ನಿ|| ಗು||

2. 'ಏತತ್' ಮ|| ಮೈ|| ವಾ||

3. 'ಧರ್ಮಾಧರ್ಮಾದಿಲಕ್ಷಣಸ್ಯ' ಮ||

4. 'ಪ್ರತ್ಯಗಾತ್ಮೋಪಸರ್ಪೀಹ' - ಎಂಬ ಅಚ್ಚಿನ ಪಾಠಕ್ಕಿಂತ ಇದೇ ಮೇಲು.

5. ನಿ|| ದಲ್ಲಿಲ್ಲ.

ಸಮ್ಯಗ್ ಶರ್ತನನಿಷ್ಠಾ ಅವಿದ್ಯಾದಿಸಂಸಾರಬೀಜಂ ನ ಉನ್ಮೂಲಯತಿ ಕದಾಚಿತ್
 ಇತ್ಯರ್ಥಃ | ಅತಃ ಪರಮಾರ್ಥದರ್ಶಿನ ಏವ ಅಶೇಷಕರ್ಮಸಂನ್ಯಾಸಿತ್ವಂ¹ ಸಂಭವತಿ |
 ಅವಿದ್ಯಾಧ್ಯಾರೋಪಿತತ್ವಾತ್ ಆತ್ಮನಿ ಕ್ರಿಯಾಕಾರಕಫಲಾನಾಮ್ | ನ ತು ಅಜ್ಞಸ್ಯ
 ಅಧಿಷ್ಠಾನಾದೀನಿ ಕ್ರಿಯಾಕರ್ತೃಕಾರಕಾಣಿ ಆತ್ಮತ್ವೇನೈವ² ಪಶ್ಯತಃ ಅಶೇಷಕರ್ಮ
 ಸಂನ್ಯಾಸಃ ಸಂಭವತಿ ||೧೨||

(ಭಾಷ್ಯಾರ್ಥ)

ಅನಿಷ್ಠ ಎಂದರೆ ನರಕ, ತೀರ್ಯಗ್ಜಂತುಗಳ (ಜನ್ಮವೇ) ಮುಂತಾದ ರೂಪ
 ವಾದದ್ದು ; ಇಷ್ಟು, ದೇವತೆಗಳ (ಜನ್ಮವೇ) ಮುಂತಾದ ರೂಪವಾದದ್ದು ; ಮತ್ತು
 ಮಿಶ್ರ, ಇಷ್ಟಾನಿಷ್ಠಗಳ ಸೇರುವೆಯಿಂದಾಗಿ ಮನುಷ್ಯ (ಜನ್ಮ)ರೂಪವಾದದ್ದು - ಹೀಗೆ
 ಮೂರು ವಿಧವಾದ ಮೂರು ಬಗೆಯ, ಧರ್ಮಾಧರ್ಮರೂಪವಾದ ಕರ್ಮದ ಫಲವು -
 ಹೊರಗಿನ ಅನೇಕ ಕಾರಕಗಳ ವ್ಯಾಪಾರದಿಂದ ಉಂಟಾಗಿ ಅವಿದ್ಯಾಕೃತವಾಗಿ,
 ಇಂದ್ರಜಾಲಮಾಯೆಯಂತೆ ಹೆಚ್ಚಿನ ಮೋಹವನ್ನುಂಟುಮಾಡುವದಾಗಿ ಪ್ರತ್ಯಗಾತ್ಮನ
 ಬಳಿಗೆ ಬಂದು ಸೇರುವಂತೆ ಫಲ್ಲವಾಗಿ³ ಲಯವನ್ನು ಅದರ್ಶನವನ್ನು ಹೊಂದುತ್ತದೆ
 ಎಂಬುದು ಫಲದ ನಿರ್ವಚನವು. ಇಂಥ ರೂಪವಾದ ಆ ಈ ಫಲವು - ಅತ್ಯಾಗಿಗಳಿಗೆ
 ಪರಮಾರ್ಥ ಸಂನ್ಯಾಸಿಗಳಲ್ಲದ⁴ ಅಜ್ಞರಾದ ಕರ್ಮಿಗಳಿಗೆ ಇಲ್ಲಿಂದ ಹೊರಟುಹೋದ
 ಬಳಿಕ, ಶರೀರವು ಬಿದ್ದು ಹೋದಮೇಲೆ ಆಗುತ್ತದೆ. ಆದರೆ ಸಂನ್ಯಾಸಿಗಳಿಗೆ
 ಪರಮಾರ್ಥಸಂನ್ಯಾಸಿಗಳಾದ ಪರಮಹಂಸಪರಿವ್ರಾಜಕರಾದ ಕೇವಲಜ್ಞಾನನಿಷ್ಠರಿಗೆ -
 ಎಂದಿಗೂ (ಆ ಫಲವು) ಆಗುವದಿಲ್ಲ. ಏಕೆಂದರೆ ಬರಿಯ ಸಮ್ಯಗ್ ಶರ್ತನದಲ್ಲಿಯೇ
 ನೆಲೆನಿಂತಿರುವದು ಅವಿದ್ಯೆಯೇ ಮುಂತಾದ ಸಂಸಾರಬೀಜವನ್ನು⁵ ನಾಶಮಾಡುವ
 ದಿಲ್ಲವೆಂಬುದು ಎಂದಿಗೂ ಇಲ್ಲವೇ ಇಲ್ಲ ಎಂದರ್ಥ.

1. 'ಸಂನ್ಯಾಸಃ' ಮ|| ಗು||

2. 'ಆತ್ಮತ್ವೇನ' ಮ|| ಮೈ||

3. ಬಹು ಅಲ್ಪವಾದದ್ದಾಗಿ.

4. ಅತ್ಯಾಗಿಗಳಿಗೆ ಎಂದರೆ ಹಿಂದಿನ ಶ್ಲೋಕದಲ್ಲಿ ಹೇಳಿರುವ ಕರ್ಮಫಲತ್ಯಾಗಿ
 ಗಳಲ್ಲದವರಿಗೆ ಎಂದರ್ಥವಲ್ಲ ; ಏಕೆಂದರೆ ಅವರಿಗೆ ಆಯಾ ಕರ್ಮಫಲವು ಆಗುವದಿಲ್ಲ
 ವಾದರೂ ಚಿತ್ತಶುದ್ಧಿಯ ಮೂಲಕವಾಗಿ ಜ್ಞಾನವೆಂಬ ಫಲವುಂಟಾಗುತ್ತದೆ. ಪರಮಾರ್ಥ
 ಸಂನ್ಯಾಸಿಗಳಿಗೆ ಫಲವೆಂಬುದೇ ಅಪರಮಾರ್ಥವೆಂಬ ಅರಿವು ಉಂಟಾಗುತ್ತದೆ.

5. ಅವಿದ್ಯೆ, ಕಾಮ, ಕರ್ಮ - ಎಂಬಿವು ಸಂಸಾರಬೀಜಗಳು ; ಇವನ್ನು ಜ್ಞಾನವು
 ಅವಶ್ಯಕವಾಗಿ ನಾಶಮಾಡಿಬಿಡುತ್ತದೆ. ಅವಿದ್ಯಾದಿಗಳಿಲ್ಲದವರಿಗೆ ಕರ್ಮಫಲವು ಆಗುವದಕ್ಕೆ
 ಅವಕಾಶವಿರುವದಿಲ್ಲ.

ಆದ್ದರಿಂದ ಪರಮಾರ್ಥದರ್ಶಿಯಾದವನಿಗೇ ಎಲ್ಲಾ ಕರ್ಮಗಳನ್ನೂ ಬಿಡುವ ದೆಂಬುದು ಆಗುತ್ತದೆ ; ಏಕೆಂದರೆ ಆತ್ಮನಲ್ಲಿ ಕ್ರಿಯಾಕಾರಕಫಲಗಳು ಅವಿದ್ಯೆಯಿಂದ ಆರೋಪಿತವಾಗಿರುತ್ತವೆ. ಆದರೆ ಅಧಿಷ್ಠಾನವೇ ಮುಂತಾದ¹ ಕ್ರಿಯೆ, ಕರ್ತೃ, ಕಾರಕ - ಇವುಗಳನ್ನು ಆತ್ಮನೆಂದೇ ಕಾಣುತ್ತಿರುವ ಅಜ್ಞಾನಿಗೆ ಎಲ್ಲಾ ಕರ್ಮಗಳನ್ನೂ ಸಂನ್ಯಾಸ ಮಾಡುವುದು ಆಗಲಾರದು.

ಆತ್ಮನು ಕರ್ತೃವಲ್ಲವೆಂದು ತಿಳಿಯುವದೇ ಜ್ಞಾನ

(ಭಾಷ್ಯ)

೧೦೨೬. ತದೇತತ್ ಉತ್ತರೈಃ ಶ್ಲೋಕೈಃ ದರ್ಶಯತಿ -

(ಭಾಷ್ಯಾರ್ಥ)

ಆ ಈ (ವಿಷಯವನ್ನು) ಮುಂದಿನ ಶ್ಲೋಕದಿಂದ ತೋರಿಸಿಕೊಡುತ್ತಾನೆ -

ಪೞ್ಚ್ಚಿತಾನಿ ಮಹಾಬಾಹೋ ಕಾರಣಾನಿ ನಿಬೋಧ ಮೇ |

ಸಾಜ್ಞೇ ಕೃತಾಂತೇ ಪ್ರೋಕ್ತಾನಿ ಸಿದ್ಧಯೇ ಸರ್ವಕರ್ಮಣಾಮ್ ||೧೩||

೧೩. ಮಹಾಬಾಹುವೆ, ಸರ್ವಕರ್ಮಗಳ ಸಿದ್ಧಿಗೆ ಈ ಐದೂ ಕಾರಣಗಳೆಂದು ಸಾಂಖ್ಯಕೃತಾಂತದಲ್ಲಿ ಹೇಳಲ್ಪಟ್ಟಿವೆ. (ಅವನ್ನು) ನನ್ನಿಂದ ತಿಳಿದುಕೊ.

(ಭಾಷ್ಯ)

೧೦೨೭. ಪೞ್ಚ್ಚ ಏತಾನಿ ವಕ್ಷ್ಯಮಾಣಾನಿ ಹೇ ಮಹಾಬಾಹೋ ಕಾರಣಾನಿ ನಿರ್ವರ್ತಕಾನಿ | ನಿಬೋಧ ಮೇ ಮಮ² ಇತಿ ಉತ್ತರತ್ರ ಚೇತಃಸಮಾಧಾನಾರ್ಥಮ್, ವಸ್ತುವೈಷಮ್ಯಪ್ರದರ್ಶನಾರ್ಥಂ ಚ | ತಾನಿ ಚ ಕಾರಣಾನಿ ಜ್ಞಾತವ್ಯತಯಾ ಸ್ತೌತಿ - ಸಾಜ್ಞೇ | ಜ್ಞಾತವ್ಯಾಃ ಪದಾರ್ಥಾಃ ಸಜ್ಞಾಯಂತೇ ಯಸ್ಮಿನ್ ಶಾಸ್ತ್ರೇ ತತ್ ಸಾಜ್ಞಂ ವೇದಾಂತಃ | ಕೃತಾಂತೇ ಇತಿ ತಸ್ಮೈವ ವಿಶೇಷಣಮ್ | ಕೃತಮ್ ಇತಿ ಕರ್ಮ ಉಚ್ಯತೇ ; ತಸ್ಯ ಅಂತಃ ಪರಿಸಮಾಪ್ತಿಃ ಯತ್ರ ಸಃ ಕೃತಾಂತಃ | ಕರ್ಮಾಂತಃ ಇತ್ಯೇತತ್ | “ಯಾವಾನರ್ಥ ಉದಪಾನೇ” (೨-೪೬), “ಸರ್ವಂ ಕರ್ಮಾಖಿಲಂ ಪಾರ್ಥ ಜ್ಞಾನೇ ಪರಿಸಮಾಪ್ಯತೇ” (೪-೨೨) ಇತಿ ಆತ್ಮಜ್ಞಾನೇ ಸಂಜಾತೇ ಸರ್ವಕರ್ಮಣಾಂ ನಿವೃತ್ತಿಂ

1. ಮುಂದೆ ೧೪ ನೆಯ ಶ್ಲೋಕದಲ್ಲಿ ಹೇಳಿರುವ.

2. ಮ|| ಮೈ|| ಗಳಲ್ಲಿಲ್ಲ ; ಇಲ್ಲದಿದ್ದರೂ ಸಾಗುತ್ತದೆ.

ದರ್ಶಯತಿ | ಅತಃ ತಸ್ಮಿನ್ ಆತ್ಮಜ್ಞಾನಾರ್ಥೇ ಸಾಂಖ್ಯೇ ಕೃತಾನ್ತೇ ವೇದಾನ್ತೇ
ಪ್ರೋಕ್ತಾನಿ ಕಥಿತಾನಿ ಸಿದ್ಧಯೇ ನಿಷ್ಪತ್ತಾರ್ಥಂ ಸರ್ವಕರ್ಮಣಾಮ್ ||೧೩||

(ಭಾಷ್ಯಾರ್ಥ)

ಈ ಮುಂದೆ ಹೇಳುವ ಐದೂ, ಎಲೈ ಮಹಾಬಾಹುವೆ, ಕಾರಣಗಳು ಎಂದರೆ ಉಂಟುಮಾಡತಕ್ಕವು ; (ಇವನ್ನು) ನನ್ನಿಂದ ನನ್ನ (ವಚನದಿಂದ) ತಿಳಿದುಕೊಂಡು ಮುಂದಿನ ವಿಷಯದಲ್ಲಿ ಚಿತ್ತವನ್ನು ಇರಿಸುವದಕ್ಕಾಗಿಯೂ ವಿಷಯವು (ತಿಳಿಯುವದಕ್ಕೆ) ಕಷ್ಟವಾದದ್ದೆಂದು ತಿಳಿಸುವದಕ್ಕಾಗಿಯೂ¹ (ಹೇಳಿರುತ್ತಾನೆ). ಮತ್ತು ಆ ಕಾರಣಗಳನ್ನು ತಿಳಿದುಕೊಳ್ಳಬೇಕಾಗಿರುವದರಿಂದ (ಹೀಗೆಂದು) ಹೊಗಳುತ್ತಾನೆ : ಸಾಂಖ್ಯದಲ್ಲಿ - ಅರಿತುಕೊಳ್ಳಬೇಕಾದ ಪದಾರ್ಥಗಳನ್ನು ಯಾವ ಶಾಸ್ತ್ರದಲ್ಲಿ ಹೇಳಿರುತ್ತದೆಯೋ ಅದು ಸಾಂಖ್ಯವು, ವೇದಾಂತವು.² (ಆದರಲ್ಲಿ) - 'ಕೃತಾನ್ತೇ' ಎಂಬುದು ಆ (ಸಾಂಖ್ಯಕ್ಕೆ) ವಿಶೇಷಣವು. ಕೃತವೆಂಬ ಮಾತಿನಿಂದ ಕರ್ಮವನ್ನು ಹೇಳಿದೆ ; ಆ (ಕೃತದ) ಅಂತವು, ಕೊನೆಯು ಯಾವದರಲ್ಲಿ (ಆಗುವದೋ) ಅದೇ ಕೃತಾಂತವು ; ಕರ್ಮದ ಕೊನೆಯು ಎಂದರ್ಥ. "(ಸಣ್ಣ) ಜಲಾಶಯದಲ್ಲಿ ಎಷ್ಟು ಪ್ರಯೋಜನವೋ" (೨-೪೬) "ಪಾರ್ಥನೆ, ಎಲ್ಲಾ ಕರ್ಮವೂ ಅಖಿಲವಾಗಿ ಜ್ಞಾನದಲ್ಲಿ ಮುಗಿಯುತ್ತದೆ" (೪-೩೩) ಎಂದು ಆತ್ಮಜ್ಞಾನವುಂಟಾದರೆ ಎಲ್ಲಾ ಕರ್ಮಗಳೂ ತೊಲಗುವವೆಂದು (ಈ ಶಾಸ್ತ್ರದಲ್ಲಿ) ತಿಳಿಸಿರುತ್ತದೆ. ಆದ್ದರಿಂದ ಆತ್ಮಜ್ಞಾನವೆಂಬ ಪ್ರಯೋಜನವುಳ್ಳ ಆ ಸಾಂಖ್ಯಕೃತಾಂತದಲ್ಲಿ, ವೇದಾಂತದಲ್ಲಿ ಸರ್ವಕರ್ಮಗಳೂ ಸಿದ್ಧಿಯಾಗುವದಕ್ಕೆ ಉಂಟಾಗುವದಕ್ಕೆ (ಇವು ಕಾರಣವೆಂದು) ಹೇಳಲ್ಪಟ್ಟಿವೆ, ತಿಳಿಸಲ್ಪಟ್ಟಿರುತ್ತವೆ.

(ಭಾಷ್ಯ)

೧೦೨೮. ಕಾನಿ ತಾನಿ ಇತಿ ? ಉಚ್ಯತೇ -

(ಭಾಷ್ಯಾರ್ಥ)

ಅವು ಯಾವವು ? ಎಂದರೆ ಹೇಳುತ್ತಾನೆ :-

1. ಆತ್ಮನು ಕರ್ತೃವಲ್ಲ, ಅಧಿಷ್ಠಾನಾದಿಗಳೇ ಕರ್ಮಕ್ಕೆ ಕಾರಣ - ಎಂಬುದನ್ನು ತಿಳಿದುಕೊಳ್ಳುವದು ಬಲು ಕಷ್ಟ.

2. ತಿಳಿದುಕೊಳ್ಳಬೇಕಾದ ಪದಾರ್ಥಗಳೆಂದು ಇಪ್ಪತ್ತೈದನ್ನು ಸಾಂಖ್ಯದಲ್ಲಿ ಹೇಳಿದೆ. ಆದರೆ ಆತ್ಮ, ಅನಾತ್ಮ - ಎಂಬ ಎರಡರ ತತ್ವವನ್ನು ಅರಿತರೆ ಆಯಿತೆಂದು ವೇದಾಂತದಲ್ಲಿ ಹೇಳಿದೆ.

ಅಧಿಷ್ಠಾನಂ ತಥಾ ಕರ್ತಾ ಕರಣಂ ಚ ಪೃಥಗ್ವಿಧಮ್ |

ವಿವಿಧಾಶ್ಚ ಪೃಥಕ್ಕ್ಷೇಷ್ಣಾ ದೈವಂ ಚೈವಾತ್ರ ಪಿಚ್ಚಾಮಮ್ ||೧೪||

೧೪. ಅಧಿಷ್ಠಾನ, ಮತ್ತು ಕರ್ತೃ, ಬೇರೆಬೇರೆಯ ಬಗೆಯ ಕರಣ, ಮತ್ತು ವಿವಿಧವಾದ ಬೇರೆಬೇರೆಯ ಚೇಷ್ಟೆಗಳು. ಮತ್ತು ಇಲ್ಲಿ ದೈವವು ಐದನೆಯದು.

(ಭಾಷ್ಯ)

೧೦೨೯. ಅಧಿಷ್ಠಾನಮ್ ಇಚ್ಛಾದ್ವೇಷಸುಖದುಃಖಜ್ಞಾನಾದೀನಾಮ್ ಅಭಿ-
ವ್ಯಕ್ತೇಃ ಆಶ್ರಯಃ ಅಧಿಷ್ಠಾನಂ ಶರೀರಮ್ | ತಥಾ ಕರ್ತಾ ಉಪಾಧಿಲಕ್ಷಣಃ ಭೋಕ್ತಾ |
ಕರಣಂ ಚ ಶ್ರೋತ್ರಾದಿಕಂ ಶಬ್ದಾದ್ಯುಪಲಬ್ಧಯೇ ಪೃಥಗ್ವಿಧಂ ನಾನಾಪ್ರಕಾರಮ್ |
ತತ್ ದ್ವಾದಶಸಂಖ್ಯಮ್ | ವಿವಿಧಾಶ್ಚ ಪೃಥಕ್ಕ್ಷೇಷ್ಣಾಃ¹ ವಾಯುವೀಯಾಃ ಪ್ರಾಣಾ
ಪಾನಾದ್ಯಾಃ | ದೈವಂ ಚೈವ ದೈವಮೇವ ಚ² ಅತ್ರ ಏತೇಷು ಚತುರ್ಷು ಪಂಚಮಂ
ಪಿಚ್ಚಾನಾಂ ಪೂರಣಮ್ ಆದಿತ್ಯಾದಿಚಕ್ಷುರಾದ್ಯನುಗ್ರಾಹಕಮ್ ||೧೪||

(ಭಾಷ್ಯಾರ್ಥ)

ಅಧಿಷ್ಠಾನವು : ಇಚ್ಛೆ, ದ್ವೇಷ, ಸುಖ, ದುಃಖ, ಜ್ಞಾನ - ಮುಂತಾದವುಗಳು
ಹೊರತೋರಿಕೊಳ್ಳುವದಕ್ಕೆ ಆಶ್ರಯವಾಗಿರುವದು ಅಧಿಷ್ಠಾನವು, ಶರೀರವು. ಮತ್ತು
ಕರ್ತನು : ಉಪಾಧಿಯಿಂದ ಕಂಡುಬರುವ³ ಭೋಕ್ತನು, ಮತ್ತು ಶಬ್ದಾದಿಗಳನ್ನು
ಅರಿಯುವದಕ್ಕೆ ಪೃಥಗ್ವಿಧವಾಗಿರುವ ಬೇರೆಬೇರೆಯ ಬಗೆಯಾಗಿರುವ ಶ್ರೋತ್ರವೇ
ಮುಂತಾದ ಕರಣವು. ಅದು ಸಂಖ್ಯೆಯಲ್ಲಿ ಹನ್ನೆರಡು⁴ ಮತ್ತು ವಿವಿಧವಾದ
ಬೇರೆಬೇರೆಯ ವಾಯುವಿನ ಸಂಬಂಧವಾದ ಪ್ರಾಣ, ಅಪಾನ - ಮುಂತಾದ ವ್ಯಾಪಾರ
ಗಳು. ಇಲ್ಲಿ ಈ ನಾಲ್ಕರಲ್ಲಿ ಐದನೆಯದು, ಐದನ್ನು ಪೂರ್ಣಮಾಡತಕ್ಕದ್ದು
ದೈವವು, ಚಕ್ಷುರಾದಿಗಳಿಗೆ ಅನುಗ್ರಹವನ್ನು ಮಾಡತಕ್ಕ ಆದಿತ್ಯನೇ ಮುಂತಾದದ್ದು.

ಶರೀರವಾಜ್ಞಾನೋಭಿಯರ್ಥತ್ ಕರ್ಮ ಪ್ರಾರಭತೇ ನರಃ |

ನ್ಯಾಯ್ಯಂ ವಾ ವಿಪರೀತಂ ವಾ ಪಿಚ್ಚೈತೇ ತಸ್ಯ ಹೇತವಃ ||೧೫||

1. 'ವಿವಿಧಾ ಚ ಪೃಥಕ್ಕ್ಷೇಷ್ಣಾ' ಎಂಬ (ಮೈ||) ಪಾಠವು ರಾಮಾನುಜಾನುಸಾರಿ
ಯೆಂದು ತೋರುತ್ತದೆ.

2. ಮ|| ಮೈ|| ಗಳಲ್ಲಿಲ್ಲ.

3. ಕರ್ತೃತ್ವಭೋಕ್ತೃತ್ವವು ಅಂತಃಕರಣವೆಂಬ ಉಪಾಧಿಯಿಂದಲೇ ತೋರತಕ್ಕದ್ದು
ಕ.ಭಾ. ೧-೨-೪.

4. ದಶೇಂದ್ರಿಯಗಳು, ಮನಸ್ಸು, ಬುದ್ಧಿ.

೧೫. ಶರೀರವಾಙ್ಮನಸ್ಸುಗಳಿಂದ ನರನು ನ್ಯಾಯವಾದ ಅಥವಾ (ಅದಕ್ಕೆ) ವಿರುದ್ಧವಾದ ಯಾವ ಕರ್ಮವನ್ನು ಪ್ರಾರಂಭಿಸುತ್ತಾನೋ, ಅದಕ್ಕೆ ಈ ಐದು ಹೇತುಗಳು.

(ಭಾಷ್ಯ)

೧೦೩೦. ಶರೀರವಾಙ್ಮನೋಭಿಃ ಯತ್ ಕರ್ಮ ತ್ರಿಭಿರೇತೈಃ ಪ್ರಾರಭತೇ ನಿರ್ವರ್ತಯತಿ ನರಃ ನ್ಯಾಯಂ ವಾ ಧರ್ಮ್ಯಂ ಶಾಸ್ತ್ರೀಯಮ್, ವಿಪರೀತಂ ವಾ ಅಶಾಸ್ತ್ರೀಯಮ್ ಅಧರ್ಮ್ಯಮ್ | ಯಚ್ಚಾಪಿ ನಿಮಿಷಿತಚೇಷ್ಟಿತಾದಿ¹ ಜೀವನಹೇತುಃ ತದಪಿ ಪೂರ್ವಕೃತಧರ್ಮಾಧರ್ಮಯೋರೇವ ಕಾರ್ಯಮ್ ಇತಿ ನ್ಯಾಯವಿಪರೀತ-ಯೋರೇವ ಗ್ರಹಣೇನ ಗೃಹೀತಮ್ | ಪಿಚ್ಛ ಏತೇ ಯಥೋಕ್ತಾಃ ತಸ್ಯ ಸರ್ವಸ್ವೈವ ಕರ್ಮಣಃ ಹೇತವಃ ಕಾರಣಾನಿ ||

(ಭಾಷ್ಯಾರ್ಥ)

ಮನುಷ್ಯನು ಶರೀರವಾಙ್ಮನಸ್ಸುಗಳಿಂದ ಯಾವ ಕರ್ಮವನ್ನು ಈ ಮೂರರಿಂದ ಪ್ರಾರಂಭಿಸುತ್ತಾನೋ ಮಾಡುತ್ತಾನೋ (ಅದು) ನ್ಯಾಯವಾಗಲಿ ಧರ್ಮಕ್ಕೆ ಹೊಂದುವ ಶಾಸ್ತ್ರೀಯ(ಕರ್ಮ)ವಾಗಲಿ, ಅಥವಾ ಅದಕ್ಕೆ ವಿರುದ್ಧವಾಗಿ ಧರ್ಮಕ್ಕೆ ಹೊಂದದ ಅಶಾಸ್ತ್ರೀಯ(ಕರ್ಮ)ವೇ ಆಗಲಿ, ಅದಕ್ಕೆ - ಕಣ್ಣು ರೆಪ್ಪೆಯನ್ನು ಹೊಡೆಯುವದೇ ಮುಂತಾದ ಜೀವನನಿಮಿತ್ತವಾದ (ಕರ್ಮವು) ಇರುವದಲ್ಲ, ಅದನ್ನೂ ಹಿಂದೆ ಮಾಡಿದ ಧರ್ಮಾಧರ್ಮಗಳದ್ದೇ ಕಾರ್ಯವಾದ್ದರಿಂದ ನ್ಯಾಯವಾದದ್ದು (ಅದಕ್ಕೆ) ವಿರುದ್ಧವಾದದ್ದು (ಎಂಬಿ)ವುಗಳನ್ನು ಹಿಡಿದದ್ದರಿಂದಲೇ ಹಿಡಿದಂತಾಗಿರುತ್ತದೆ. ಆ ಕರ್ಮಕ್ಕೆಲ್ಲ - ಈ ಮೇಲೆ ಹೇಳಿದ ಐದು ಹೇತುಗಳು, ಕಾರಣಗಳು.

(ಭಾಷ್ಯ)

೧೦೩೧. ನನು ಏತಾನಿ² ಅಧಿಷ್ಠಾನಾದೀನಿ ಸರ್ವಕರ್ಮಣಾಂ ನಿರ್ವರ್ತಕಾನಿ | ಕಥಮ್ ಉಚ್ಯತೇ 'ಶರೀರವಾಙ್ಮನೋಭಿಃ ಕರ್ಮ ಪ್ರಾರಭತೇ' ಇತಿ ? ನೈಷ ದೋಷಃ | ವಿಧಿಪ್ರತಿಷೇಧಲಕ್ಷಣಂ ಸರ್ವಂ ಕರ್ಮ ಶರೀರಾದಿತ್ರಯಪ್ರಧಾನಮ್ | ತದಜ್ಞತಯಾ ದರ್ಶನಶ್ರವಣಾದಿ ಚ ಜೀವನಲಕ್ಷಣಂ ತ್ರಿದೈವ ರಾಶೀಕೃತಮುಚ್ಯತೇ

1. 'ನಿಮಿಷಿತಚೇಷ್ಟಾದಿ' ನಿ|| ಗು|| ವಾ|| ; 'ನಿಮೇಷಾದಿಕಂ ಚೇಷ್ಟಿತಾದಿ' ಮ||

2. ನಿ|| ಪಾಠದಲ್ಲಿಲ್ಲ.

ಶರೀರಾದಿಭಿಃ ಆರಭತೇ¹ ಇತಿ | ಫಲಕಾಲೇಽಪಿ ತತ್ರಧಾನ್ಯೈಃ ಸಾಧನ್ಯೈಃ ಭುಜ್ಯತೇ ಇತಿ
ಪಞ್ಚಾನಾಮೇವ ಹೇತುತ್ವಂ ನ ವಿರುದ್ಧತೇ ||೧೫||

(ಭಾಷ್ಯಾರ್ಥ)

(ಅಕ್ಷೇಪ) :- ಈ ಅಧಿಷ್ಠಾನವೇ ಮುಂತಾದವು ಎಲ್ಲಾ ಕರ್ಮಗಳನ್ನೂ ಉಂಟುಮಾಡುವವಾಗಿವೆ. (ಹೀಗಿರುವಲ್ಲಿ) 'ಶರೀರವಾಜ್ಞಾನಸ್ಸುಗಳಿಂದ ಕರ್ಮವನ್ನು ಮಾಡುತ್ತಾನೆ' ಎಂದು ಹೇಳಿರುತ್ತದೆಯಲ್ಲ, (ಇದು) ಹೇಗೆ (ಸರಿ) ?

(ಪರಿಹಾರ) :- ಇದೇನೂ ತಪ್ಪಲ್ಲ. (ಏಕೆಂದರೆ) ವಿಧಿಪ್ರತಿಷೇಧಪ್ರಮಾಣ (ದಿಂದ ಮಾಡುವ) ಕರ್ಮವೆಲ್ಲವೂ ಶರೀರವೇ ಮುಂತಾದ ಮೂರನ್ನು ಮುಖ್ಯವಾಗಿಟ್ಟುಕೊಂಡಿರುತ್ತದೆ. ಜೀವನನಿಮಿತ್ತವಾದ ನೋಡುವದು, ಕೇಳುವದು - ಮುಂತಾದದ್ದೂ ಅದರ ಅಂಗವಾಗಿರುತ್ತದೆ. (ಆದ್ದರಿಂದ ಇದೆಲ್ಲವನ್ನೂ) ಮೂರೇ ರಾಶಿಯಾಗಿಮಾಡಿ (ಇವುಗಳನ್ನು) 'ಶರೀರಾದಿಗಳಿಂದ ಮಾಡುತ್ತಾನೆ' ಎಂದಿರುತ್ತದೆ. ಫಲಕಾಲದಲ್ಲಿಯೂ ಅವುಗಳನ್ನು ಮುಖ್ಯವಾಗಿಟ್ಟುಕೊಂಡಿರುವ ಸಾಧನಗಳಿಂದಲೇ ಭೋಗಿಸುತ್ತಾರಾದ್ದರಿಂದ (ಅಧಿಷ್ಠಾನವೇ ಮುಂತಾದ) ಐದೇ (ಕರ್ಮಕ್ಕೆ) ಹೇತುವೆಂದು ಹೇಳಿದ್ದಕ್ಕೆ (ಇದು) ವಿರುದ್ಧವಲ್ಲ.

ತತ್ರೈವಂ ಸತಿ ಕರ್ತಾರಮಾತ್ಮಾನಂ ಕೇವಲಂ ತು ಯಃ |

ಪಶ್ಯತ್ಯಕೃತಬುದ್ಧಿತ್ವಾನ್ನ ಸ ಪಶ್ಯತಿ ದುರ್ಮತಿಃ

||೧೬||

೧೬. ಆದರೆ ಇಲ್ಲಿ ಹೀಗಿರುವಲ್ಲಿ ಕೇವಲನಾದ ಆತ್ಮನನ್ನು ಯಾವನು ಅಕೃತಬುದ್ಧಿಯಾಗಿರುವದರಿಂದ ಕರ್ತೃವೆಂದು ತಿಳಿದುಕೊಳ್ಳುತ್ತಾನೋ ಆ ದುರ್ಮತಿಯು ತಿಳಿಯನು.

(ಭಾಷ್ಯ)

೧೦೩೨. 'ತತ್ರ' ಇತಿ ಪ್ರಕೃತೇನ ಸಂಬಂಧ್ಯತೇ | ಏವಂ ಸತಿ ಏವಂ ಯಥೋಕ್ತೈಃ ಪಞ್ಚಾಭಿಃ ಹೇತುಭಿಃ ನಿರ್ವರ್ತೈಃ ಸತಿ ಕರ್ಮಣಿ | 'ತತ್ರ ಏವಂ ಸತಿ' ಇತಿ ದುರ್ಮತಿತ್ವಸ್ಯ ಹೇತುತ್ವೇನ ಸಂಬಂಧ್ಯತೇ | ತತ್ರ ಏತ್ಯೈ² ಆತ್ಮಾನನ್ಯತ್ವೇನ ಅವಿದ್ಯಯಾ ಪರಿಕಲ್ಪಿತೈಃ ಕ್ರಿಯಮಾಣಸ್ಯ ಕರ್ಮಣಃ ಅಹಮೇವ ಕರ್ತಾ ಇತಿ ಕರ್ತಾರಮ್ ಆತ್ಮಾನಂ ಕೇವಲಂ ಶುದ್ಧಂ ತು ಯಃ ಪಶ್ಯತಿ ಅವಿದ್ವಾನ್ | ಕಸ್ಮಾತ್ ?

1. 'ಆರಭತೇ' ಎಂಬ ಅಚ್ಚಿನ ಪಾಠವನ್ನು ಗೀತಾಮೂಲಕ್ಕೆ ತಕ್ಕಂತೆ ಹೀಗೆ ತಿದ್ದಿಕೊಂಡಿದೆ. 'ಶರೀರಾದಿಭಿರಧಿಷ್ಠಾನಾದಿಭಿರಾರಭತೇ' ಎಂದು ನಿ|| ವಾ||

2. 'ಏತೇಷು' ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

ವೇದಾನ್ತಾಚಾರ್ಯೋಪದೇಶನ್ಯಾಯೈಃ ಅಕೃತಬುದ್ಧಿತ್ವಾತ್ ಅಸಂಸ್ಕೃತಬುದ್ಧಿತ್ವಾತ್ | ಯೋಽಪಿ ದೇಹಾದಿವ್ಯತಿರಿಕ್ತಾತ್ಮವಾದೀ ಆತ್ಮಾನಮೇವ ಕೇವಲಂ ಕರ್ತಾರಂ ಪಶ್ಯತಿ ಅಸಾವಪಿ ಅಕೃತಬುದ್ಧಿಃ | ಅತಃ ಅಕೃತಬುದ್ಧಿತ್ವಾತ್ | ನ ಸ ಪಶ್ಯತಿ ಆತ್ಮನಃ ತತ್ತ್ವಂ ಕರ್ಮಣೋ ವಾ ಇತ್ಯರ್ಥಃ | ಅತಃ ದುರ್ಮತಿಃ ಕುಶ್ಚಿತಾ ವಿಪರೀತಾ ದುಷ್ಪಾ ಅಜಸ್ರಂ ಜನನಮರಣಪ್ರತಿಪತ್ತಿಹೇತುಭೂತಾ ಮತಿಃ ಅಸ್ಯ ಇತಿ ದುರ್ಮತಿಃ | ಸಃ ಪಶ್ಯನ್ನಪಿ ನ ಪಶ್ಯತಿ | ಯಥಾ ತೈಮಿರಿಕಃ ಅನೇಕಂ ಚನ್ದ್ರಮ್ ; ಯಥಾ ವಾ ಅಭ್ರೇಷು ಧಾವತ್ಸು ಚನ್ದ್ರಂ ಧಾವನ್ತಮ್ ; ಯಥಾ ವಾ ವಾಹನೇ ಉಪವಿಷ್ಯಃ ಅನೈಷು ಧಾವತ್ಸು ಆತ್ಮಾನಂ ಧಾವನ್ತಮ್ ||೧೬||

(ಭಾಷ್ಯಾರ್ಥ)

ಇಲ್ಲಿ ಎಂಬುದು ಪ್ರಕೃತ(ವಿಷಯ)ಕ್ಕೆ ಸಂಬಂಧಪಡುತ್ತದೆ. ಹೀಗಿರುವಲ್ಲಿ ಹೀಗೆ ಮೇಲೆ ಹೇಳಿರುವ ಐದು ಹೇತುಗಳಿಂದ ಕರ್ಮವು ಆಗುತ್ತಿರುವಲ್ಲಿ 'ಇಲ್ಲಿ ಹೀಗಿರುವಲ್ಲಿ' ಎಂಬುದನ್ನು ದುರ್ಮತಿ ಎಂಬುದಕ್ಕೆ ಹೇತುವಾಗಿ ಅನ್ವಯಿಸಿ ಕೊಂಡಿರುತ್ತದೆ. ಇಲ್ಲಿ ತನಗಿಂತ ಬೇರೆಯಲ್ಲವೆಂದು ಅವಿದ್ಯೆಯಿಂದ ಕಲ್ಪಿತವಾಗಿರುವ ಈ ಐದರಿಂದ ಮಾಡಲ್ಪಡುತ್ತಿರುವ ಕರ್ಮಕ್ಕೆ 'ನಾನೇ ಕರ್ತನು' ಎಂದು ಕೇವಲನಾದ ಶುದ್ಧನಾದ ಆತ್ಮನನ್ನು ಕರ್ತನೆಂದು ಯಾವ ಅಜ್ಞನು ತಿಳಿದುಕೊಂಡಿರುವನೋ¹ - ಅದೇಕೆ (ಹಾಗೆ ತಿಳಿದುಕೊಳ್ಳುವನು ? ಎಂದರೆ) ಅಕೃತಬುದ್ಧಿಯಾಗಿರುವದರಿಂದ ; ಉಪನಿಷತ್ತು, ಆಚಾರ್ಯ - ಇವರ ಉಪದೇಶದಿಂದಲೂ ಯುಕ್ತಿಯಿಂದಲೂ ಸಂಸ್ಕಾರವನ್ನು ಹೊಂದದೆ ಇರುವ ಬುದ್ಧಿಯುಳ್ಳವನಾದ್ದರಿಂದ. (ಇನ್ನು) ಯಾವನು ದೇಹಾದಿಗಳಿಗಿಂತ ಆತ್ಮನು ಬೇರೆಯೆಂದು (ತಿಳಿದುಕೊಂಡಿರುವ) ವಾದಿಯಾದರೂ ಕೇವಲನಾದ ಆತ್ಮನನ್ನೇ ಕರ್ತೃವೆಂದು ತಿಳಿದುಕೊಂಡಿರುವನೋ ಅವನೂ² ಅಕೃತ ಬುದ್ಧಿಯೇ. ಆದ್ದರಿಂದ ಹೀಗೆ ಅಕೃತಬುದ್ಧಿಯಾಗಿರುವದರಿಂದ (ಯಾವನು ಆತ್ಮನನ್ನು ಕರ್ತೃವೆಂದು ತಿಳಿದುಕೊಂಡಿರುವನೋ) - ಅವನು ಆತ್ಮನ ತತ್ತ್ವವನ್ನಾಗಲಿ ಕರ್ಮದ ತತ್ತ್ವವನ್ನಾಗಲಿ ತಿಳಿದುಕೊಂಡಿರುವದಿಲ್ಲ³ ಎಂದರ್ಥ. ಆದ್ದರಿಂದ

1. ಆತ್ಮನು ಅದ್ವಿತೀಯನಾಗಿದ್ದರೂ ಅಕರ್ತೃವಾಗಿದ್ದರೂ ಸಂಘಾತವೇ ತಾನೆಂದೂ ತಾನು ಕರ್ತೃವೆಂದೂ ತಿಳಿಯುವವನನ್ನು ಇಲ್ಲಿ ಹೇಳಿದೆ. ಇದು ಚಾರ್ವಾಕದರ್ಶನವು.

2. ಇದು ಲಿಂಗಶರೀರದಿಂದ ಆತ್ಮನನ್ನು ವಿಂಗಡಿಸಿ ಅರಿಯದ ಮೀಮಾಂಸಕರ ಮತ್ತು ತಾರ್ಕಿಕರ ದರ್ಶನವು.

3. ಆತ್ಮನು ಅಕರ್ತೃವೆಂಬ ತತ್ತ್ವವನ್ನಾಗಲಿ ಕರ್ಮವು ಅವಿದ್ಯಕವಾದ ಅಧಿಷ್ಠಾನಾದಿಗಳಿಂದ ಆಗುವದೆಂಬುದನ್ನಾಗಲಿ ಅರಿಯನು - ಎಂದು ಭಾವ.

ಅವನು ದುರ್ಮತಿಯು. ಕುಸ್ಥಿತವಾದ, ವಿರುದ್ಧವಾದ, ದುಷ್ಟವಾದ, ಯಾವಾಗಲೂ ಹುಟ್ಟುವದು, ಸಾಯುವದು, ಇವುಗಳನ್ನೇ ಪಡೆಯುವದಕ್ಕೆ ಕಾರಣವಾಗಿರುವ ಮತಿಯು ಇವನಿಗೆ ಇರುವದರಿಂದ (ಇವನು) ದುರ್ಮತಿಯು ; ಅವನು ತಿಳಿದಿದ್ದರೂ ತಿಳಿಯನು. ಕಣ್ಣುಪರೆಯಿರುವವನು ಅನೇಕ ಚಂದ್ರರನ್ನು (ಕಂಡರೂ), ಅಥವಾ ಮೋಡಗಳು ಓಡುತ್ತಿರುವಲ್ಲಿ ಚಂದ್ರನು ಓಡುತ್ತಿರುವನೆಂದು (ತಿಳಿಯದವನು ಎಣಿಸಿದರೂ), ಅಥವಾ ವಾಹನದಮೇಲೆ ಕುಳಿತವನು ಮಿಕ್ಕದ್ದು¹ ಓಡುತ್ತಿರುವಲ್ಲಿ ತಾನೇ ಓಡುತ್ತಿರುವನೆಂದು (ಅರಿತರೂ) ಹೇಗೆ (ನಿಜವನ್ನು ಅರಿಯದೆ ಇರುವನೋ) ಹಾಗೆಯೇ (ಇವನೂ ನಿಜವನ್ನರಿಯನು).

(ಭಾಷ್ಯ) :-

೧೦೩೩. ಕಃ ಪುನಃ ಸುಮತಿಃ, ಯಃ ಸಮ್ಯಕ್ ಪಶ್ಯತೀತಿ ? ಉಚ್ಯತೇ -

(ಭಾಷ್ಯಾರ್ಥ)

(ಹಾಗಾದರೆ) ಸರಿಯಾಗಿ ತಿಳಿದುಕೊಂಡಿರುವನೆಂಬ (ಆ) ಸುಮತಿಯಾದರೂ ಯಾರು ? ಎಂದರೆ ಹೇಳುತ್ತಾನೆ.

ಯಸ್ಯ ನಾಹಂಕೃತೋ ಭಾವೋ ಬುದ್ಧಿಯಸ್ಯ ನ ಲಿಪ್ಯತೇ |

ಹತ್ವಾಪಿ ಸ ಇಮಾಲ್ಲೋಕಾನ್ ಹನ್ತಿ ನ ನಿಬದ್ಧತೇ

||೧೭||

೧೭. ಯಾವನಿಗೆ ಅಹಂಕೃತ್ತಿನ ಭಾವವಿರುವದಿಲ್ಲವೋ ಯಾವನ ಬುದ್ಧಿಯು ಲಿಪ್ತವಾಗದಿರುವದೋ ಅವನು ಈ ಲೋಕಗಳನ್ನು ಕೊಂದರೂ ಕೊಲ್ಲುವದಿಲ್ಲ, ನಿಬದ್ಧನಾಗುವದಿಲ್ಲ.

(ಭಾಷ್ಯ)

೧೦೩೪. ಯಸ್ಯ ಶಾಸ್ತ್ರಾಚಾರ್ಯೋಪದೇಶನ್ಯಾಯಸಂಸ್ಕೃತಾತ್ಮನಃ² ನ ಭವತಿ ಅಹಂಕೃತಃ ಅಹಂ ಕರ್ತಾ ಇತ್ಯೇವಂಲಕ್ಷಣಃ ಭಾವಃ ಭಾವನಾಪ್ರತ್ಯಯಃ | “ಏತೇ ಏವ ಪಿಚ್ಚಾ ಅಧಿಷ್ಠಾನಾದಯಃ ಅವಿದ್ಯಯಾ ಆತ್ಮನಿ ಕಲ್ಪಿತಾಃ ಸರ್ವಕರ್ಮಣಾಂ ಕರ್ತಾರಃ ನಾಹಮ್ | ಅಹಂ ತು ತದ್ವ್ಯಾಪಾರಾಣಾಂ ಸಾಕ್ಷಿಭೂತಃ | ‘ಅಪ್ರಾಣೋ ಹ್ಯಮನಾಃ ಶುಭ್ರೋಽಕ್ಷರಾತ್. ಪರತಃ ಪರಃ’ (ಮುಂ. ೨-೧-೨) ಕೇವಲಃ ಅವಿಕ್ರಿಯಃ” ಇತ್ಯೇವಂ ಪಶ್ಯತಿ ಇತ್ಯೇತತ್ | ಬುದ್ಧಿಃ ಅನ್ತಃಕರಣಂ ಯಸ್ಯ ಆತ್ಮನಃ ಉಪಾಧಿಭೂತಾ ನ ಲಿಪ್ಯತೇ ನ ಅನುಶಯಿನೀ ಭವತಿ ‘ಇದಮ್ ಅಹಮ್ ಅಕಾರ್ಷಮ್ ತೇನ ಅಹಂ

1. ಕುದುರೆ, ರಥಗಳು

2. ‘ನ್ಯಾಯೇನ’ ಮೈ|| ; ‘ನ್ಯಾಯೈಃ’ ಮ||

ನರಕಂ ಗಮಿಷ್ಯಾಮಿ' ಇತ್ಯೇವಂ ಯಸ್ಯ ಬುದ್ಧಿಃ ನ ಲಿಪ್ಯತೇ | ಸ ಸುಮತಿಃ ಸ ಪಶ್ಯತಿ |
ಹತ್ವಾಪಿ ಸ ಇಮಾನ್ ಲೋಕಾನ್ ಸರ್ವಾನ್ | ಇಮಾನ್ ಪ್ರಾಣಿನಃ ಇತ್ಯರ್ಥಃ | ನ
ಹನ್ತಿ ಹನನಕ್ರಿಯಾಂ ನ ಕರೋತಿ ನ ನಿಬದ್ಧತೇ ನಾಪಿ ತತ್ಕಾರ್ಯೇಣ ಅಧರ್ಮ
ಫಲೇನ ಸಂಬದ್ಧತೇ ||

(ಭಾಷ್ಯಾರ್ಥ)

ಶಾಸ್ತ್ರದ ಮತ್ತು ಆಚಾರ್ಯರ ಉಪದೇಶ, ನ್ಯಾಯ - (ಇವುಗಳಿಂದ) ಸಂಸ್ಕಾರವಾಗಿರುವ ಅಂತಃಕರಣವುಳ್ಳ ಯಾವನಿಗೆ ಅಹಂಕೃತ್ತಿನ, ನಾನು ಕರ್ತನು ಎಂಬೀ ರೂಪದ ಭಾವವು, ಭಾವನೆಯು, ತಿಳಿವಳಿಕೆಯು¹ ಇರುವದಿಲ್ಲವೋ ; “ಅವಿದ್ಯೆಯಿಂದ ಆತ್ಮನಲ್ಲಿ ಕಲ್ಪಿತವಾಗಿರುವ ಅಧಿಷ್ಠಾನವೇ ಮುಂತಾದ ಈ ಐದೇ ಎಲ್ಲಾ ಕರ್ಮಗಳಿಗೂ ಕರ್ತೃಗಳೇ ಹೊರತು ನಾನಲ್ಲ. ನಾನಾದರೋ ಇವುಗಳ ವ್ಯಾಪಾರಗಳಿಗೆ ಸಾಕ್ಷಿಯಾಗಿರುವವನು,² ‘ಅಪ್ರಾಣನು, ಅಮನನು, ಶುಭ್ರನು, ಹೆಚ್ಚಿನ ಅಕ್ಷರಕ್ಕಿಂತಲೂ ಹೆಚ್ಚಿನವನು’ (ಮುಂ. ೨-೧-೨), ಕೇವಲನು, ವಿಕಾರರಹಿತನು” - ಎಂದೀ ಪರಿಯಲ್ಲಿ ಅರಿತಿರುವನೋ ಎಂದು ಅಭಿಪ್ರಾಯ. ಯಾವನಿಗೆ ತನ್ನ ಉಪಾಧಿಯಾಗಿರುವ ಬುದ್ಧಿಯು ಅಂತಃಕರಣವು ಲಿಪ್ತವಾಗುವದಿಲ್ಲವೋ ಅನು ಶಯವುಳ್ಳದ್ದಾಗಿರುವದಿಲ್ಲವೋ³ ‘ಇದನ್ನು ನಾನು ಮಾಡಿರುವೆನು, ಅದರಿಂದ ನಾನು ನರಕಕ್ಕೆ ಹೋಗುವೆನು’ ಎಂದಿಂತು ಯಾವನ ಬುದ್ಧಿಯು ಲಿಪ್ತವಾಗುವದಿಲ್ಲವೋ ಅವನು ಸುಮತಿಯು ಅವನು (ನಿಜವನ್ನು) ಅರಿತಿರುವನು. ಅವನು ಈ ಲೋಕಗಳನ್ನೆಲ್ಲ, ಈ ಪ್ರಾಣಿಗಳನ್ನು ಎಂದರ್ಥ ; (ಪ್ರಾಣಿಗಳನ್ನೆಲ್ಲ) ಕೊಂದರೂ ಕೊಲ್ಲುವದಿಲ್ಲ. ಕೊಲ್ಲುವಿಕೆ ಎಂಬ ಕ್ರಿಯೆಯನ್ನು ಮಾಡಿದವನಾಗುವದಿಲ್ಲ ; ನಿಬದ್ಧನೂ ಆಗುವದಿಲ್ಲ, ಆ (ಕೊಲ್ಲುವಿಕೆಯ) ಕಾರ್ಯವಾದ ಅಧರ್ಮ(ರೂಪವಾದ) ಫಲದ ಸಂಬಂಧವುಳ್ಳವನಾಗುವದೂ ಇಲ್ಲ.

1. ಅಹಂಕೃತ್' ಎಂದರೆ ಅಹಂಕಾರವು ; ಅಹಂಕಾರದ ಭಾವವೆಂದರೆ ಕರ್ತೃತ್ವವು. ಅಹಂಕೃತಃ - ಅಹಂಕಾರದಿಂದ ಆದ, ಭಾವಃ - ಅಭಿಮಾನವು ಎಂದೂ ಕನ್ನಡಿಸಬಹುದು. ಅಹಂಪ್ರತ್ಯಯರೂಪವಾದ ಅಂತಃಕರಣವೇ ತಾನೆಂಬ ತಪ್ಪುತಿಳಿವಳಿಕೆಯೇ ಸರ್ವಾನರ್ಥಕ್ಕೆ ಮೂಲವಾದ ಅವಿದ್ಯೆ.

2. ಅಹಂಕಾರಾಧ್ಯಾಸಯುಕ್ತವಾದ ರೂಪಕ್ಕಿಂತ ಬೇರೆಯಾದ ಸಾಕ್ಷಿತ್ವತನ್ಮವೇ ಆತ್ಮವೆಂಬುದನ್ನು ತಿಳಿಸುವದೇ ವೇದಾಂತದ ಗುರಿಯು. ಸೂ. ಭಾ. ೧-೧-೪.

3. ಕರ್ಮದ ಸಂಸ್ಕಾರದಿಂದಾದ ಕ್ಲೇಶವೇ ಇಲ್ಲಿ ಅನುಶಯವು.

ಆತ್ಮನಲ್ಲಿ ದೃಷ್ಟಿಭೇದದಿಂದ ಕರ್ತೃತ್ವಾಕರ್ತೃತ್ವಗಳು

(ಭಾಷ್ಯ)

೧೦೩೫. ನನು ಹತ್ಯಾಪಿ ನ ಹನ್ತಿ ಇತಿ ವಿಪ್ರತಿಷಿದ್ಧಮ್ ಉಚ್ಯತೇ | ಯದ್ಯಪಿ ಸ್ತುತಿಃ¹ | ನೈಷ ದೋಷಃ | ಲೌಕಿಕಪಾರಮಾರ್ಥಿಕದೃಷ್ಟ್ಯಪೇಕ್ಷಯಾ ತದುಪಪತ್ತೇಃ | ದೇಹಾದ್ಯಾತ್ಮಬುದ್ಧ್ಯಾ ಹನ್ತಾ ಅಹಮ್ ಇತಿ ಲೌಕಿಕೇಂ ದೃಷ್ಟಿಮ್ ಆಶ್ರಿತ್ಯ 'ಹತ್ಯಾಪಿ' ಇತ್ಯಾಹ | ಯಥಾದರ್ಶಿತಾಂ ಪಾರಮಾರ್ಥಿಕೇಂ ದೃಷ್ಟಿಮ್² ಆಶ್ರಿತ್ಯ 'ನ ಹನ್ತಿ ನ ನಿಬದ್ಯತೇ' ಇತಿ | (ಇತಿ)³ ಏತದುಭಯಮ್⁴ ಉಪಪದ್ಯತೇ ಏವ ||

(ಭಾಷ್ಯಾರ್ಥ)

(ಆಕ್ಷೇಪ) :- ಇದು ಸ್ತುತಿಯಾದರೂ⁵ 'ಕೊಂದರೂ ಕೊಲ್ಲುವದಿಲ್ಲ' ಎಂದು ಹೇಳಿರುವದು ವಿರುದ್ಧವಲ್ಲವೆ ?

(ಪರಿಹಾರ) :- ಇದೇನೂ ತಪ್ಪಲ್ಲ. ಏಕೆಂದರೆ ಲೌಕಿಕ, ಪಾರಮಾರ್ಥಿಕ (ಎಂಬ ಬೇರೆ ಬೇರೆಯ) ದೃಷ್ಟಿಗಳ ಅಪೇಕ್ಷೆಯಿಂದ ಅದು ಸರಿಯಾಗುತ್ತದೆ. ದೇಹಾದಿಗಳೇ ಆತ್ಮನೆಂಬ ಬುದ್ಧಿಯಿಂದ ನಾನು ಕೊಲ್ಲುವವನು ಎಂದು (ತಿಳಿಯುವ) ಲೌಕಿಕದೃಷ್ಟಿಯನ್ನು ಆಶ್ರಯಿಸಿ 'ಕೊಂದರೂ' ಎಂದಿರುತ್ತಾನೆ ; ಮೇಲೆ ತಿಳಿಸಿರುವ ಪಾರಮಾರ್ಥಿಕದೃಷ್ಟಿಯನ್ನು ಅವಲಂಬಿಸಿ 'ಕೊಲ್ಲುವದೂ ಇಲ್ಲ, ಬದ್ಧನಾಗುವದೂ ಇಲ್ಲ' ಎಂದು (ಹೇಳಿರುತ್ತಾನೆ). ಹೀಗೆ ಇವೆರಡೂ ಹೊಂದಿಯೇಹೊಂದುತ್ತದೆ.

(ಭಾಷ್ಯ)

೧೦೩೬. ನನು ಅಧಿಷ್ಠಾನಾದಿಭಿಃ ಸಂಭೂಯ ಕರೋತೈವ ಆತ್ಮಾ | "ಕರ್ತಾರಮಾತ್ಮಾನಂ ಕೇವಲಂ ತು ಯಃ" (೧೮-೧೬) ಇತಿ ಕೇವಲಶಬ್ದ-ಪ್ರಯೋಗಾತ್ | ನೈಷ ದೋಷಃ | ಆತ್ಮನಃ ಅವಿಕ್ರಿಯಸ್ವಭಾವತ್ವೇ ಅಧಿಷ್ಠಾನಾದಿಭಿಃ ಸಂಹತತ್ವಾನುಪಪತ್ತೇಃ | ವಿಕ್ರಿಯಾವತೋ ಹಿ ಅನ್ಯೈಃ ಸಂಹನನಂ ಸಂಭವತಿ, ಸಂಹತ್ಯ

1. ಮೈ || ದಲ್ಲಿಲ್ಲ. ಇರುವದು ಒಳ್ಳೆಯದು.

2. 'ಪಾರಮಾರ್ಥಿಕದೃಷ್ಟಿಮ್' ಮ|| ಮೈ||

3. ಇಲ್ಲಿ ಒಂದು 'ಇತಿ' ಇರಬೇಕೆಂದು ತೋರುತ್ತದೆ.

4. 'ತದುಭಯಮ್' ನಿ|| ಗು||

5. ಇದು ಜ್ಞಾನವನ್ನು ಹೊಗಳುವ ಅರ್ಥವಾದವಾದರೂ ವಿರುದ್ಧವಾಗಿರುವದಕ್ಕೆ ಕಾರಣವಿಲ್ಲ ಎಂದು ಭಾವ.

ವಾ ಕರ್ತೃತ್ವಂ ಸ್ಯಾತ್ | ನ ತು ಅವಿಕ್ರಿಯಸ್ಯ ಆತ್ಮನಃ ಕೇನಚಿತ್ ಸಂಹನನಮ್ ಅಸ್ತಿ ಇತಿ ನ ಸಂಭೂಯಕರ್ತೃತ್ವಮ್ ಉಪಪದ್ಯತೇ | ಅತಃ ಕೇವಲತ್ವಮ್ ಆತ್ಮನಃ ಸ್ವಾಭಾವಿಕಮ್ ಇತಿ ಕೇವಲಶಬ್ದಃ ಅನುವಾದಮಾತ್ರಮ್ | ಅವಿಕ್ರಿಯತ್ವಂ ಚ ಆತ್ಮನಃ ಶ್ರುತಿಸ್ತೃತಿಯಾಪ್ರಸಿದ್ಧಮ್ | “ಅವಿಕಾರ್ಯೋಽಯಮುಚ್ಯತೇ” (೨-೨೫), “ಗುಣೈರೇವ ಕರ್ಮಾಣಿ ಕ್ರಿಯಂತೇ” (೨-೨೭), “ಶರೀರಸ್ಥೋಽಪಿ....ನ ಕರೋತಿ”^೨ (೧೩-೩೧) ಇತ್ಯಾದಿ ಅಸಕೃದುಪಪಾದಿತಂ ಗೀತಾಸ್ವೇವ ತಾವತ್ | ಶ್ರುತಿಷು ಚ “ಧ್ಯಾಯತೀವ ಲೇಲಾಯತೀವ” (ಬೃ. ೪-೩-೨) ಇತ್ಯೇವಮಾದ್ಯಾಸು | ನ್ಯಾಯತಶ್ಚ ನಿರವಯವಮ್ ಅಪರತನ್ತ್ರಮ್ ಅವಿಕ್ರಿಯಮ್ ಆತ್ಮತತ್ತ್ವಮ್ ಇತಿ ರಾಜಮಾರ್ಗಃ | ವಿಕ್ರಿಯಾವತ್ತ್ವಾ ಭ್ಯುಪಗಮೇಽಪಿ ಆತ್ಮನಃ ಸ್ವಕೀಯೈವ ವಿಕ್ರಿಯಾ ಸ್ವಸ್ಯ ಭವಿತುಮರ್ಹತಿ ನಾಧಿಷ್ಠಾನಾದೀನಾಂ ಕರ್ಮಾಣಿ ಆತ್ಮಕರ್ತೃಕಾಣಿ ಸ್ಯುಃ | ನ ಹಿ ಪರಸ್ಯ ಕರ್ಮ ಪರೇಣ ಅಕೃತಮ್ ಆಗಂತುಮರ್ಹತಿ | ಯತ್ ತು ಅವಿದ್ಯಯಾ ಗಮಿತಮ್, ನ ತತ್ ತಸ್ಯ | ಯಥಾ ರಜತತ್ವಂ ನ ಶುಕ್ತಿಕಾಯಾಃ, ಯಥಾ ವಾ ತಲಮಲಿನತ್ವಂ^೩ ಬಾಲ್ಯಃ ಗಮಿತಮ್ ಅವಿದ್ಯಯಾ ನಾಕಾಶಸ್ಯ | ತಥಾ ಅಧಿಷ್ಠಾನಾದಿವಿಕ್ರಿಯಾಪಿ ತೇಷಾಮೇವ ನಾತ್ಮನಃ | ತಸ್ಮಾತ್ ಯುಕ್ತಮುಕ್ತಮ್ ಅಹಂಕೃತತ್ವಬುದ್ಧಿಲೇಪಾಭಾವಾತ್^೪ ವಿದ್ವಾನ್ ‘ನ ಹಂತಿ ನ ನಿಬದ್ಯತೇ’ ಇತಿ ||

(ಭಾಷ್ಯಾರ್ಥ)

ಆಕ್ಷೇಪ :- “ಕೇವಲನಾದ ಆತ್ಮನೊಬ್ಬನೇ ಕರ್ತೃವೆಂದು ಯಾವನು ತಿಳಿಯುತ್ತಾನೋ ಅವನು ಅರಿಯನು” (೧೮-೧೬) ಎಂದು ‘ಕೇವಲ’ ಶಬ್ದವನ್ನು ಪ್ರಯೋಗ ಮಾಡಿರುವುದರಿಂದ ಅಧಿಷ್ಠಾನಾದಿಗಳೊಡನೆ ಸೇರಿಕೊಂಡು ಆತ್ಮನು (ಕರ್ಮವನ್ನು) ಮಾಡುತ್ತಾನೆಂದೇ (ಆಯಿತಲ್ಲ) !

(ಸಮಾಧಾನ) :- ಇದೇನೂ ತಪ್ಪಲ್ಲ, ಏಕೆಂದರೆ ಆತ್ಮನು ವಿಕಾರವಿಲ್ಲದ ಸ್ವಭಾವದವನಾಗಿರುವುದರಿಂದ ಅಧಿಷ್ಠಾನಾದಿಗಳೊಡನೆ (ಅವನು) ಕೂಡಿಕೊಂಡಿರುವ ನೆಂಬುದೇ ಹೊಂದುವದಿಲ್ಲ. ವಿಕಾರವುಳ್ಳವನಿಗೇ ಅಲ್ಲವೆ, ಮಿಕ್ಕವಸ್ತುಗಳೊಡನೆ ಕೂಡಿಕೊಳ್ಳುತ್ತಾನೆಂಬುದು ಹೊಂದುತ್ತದೆ, (ಅವುಗಳೊಡನೆ) ಕೂಡಿಕೊಂಡು ಕರ್ತೃವಾಗುತ್ತಾನೆಂಬುದೂ ಹೊಂದುತ್ತದೆ ? ಆದರೆ (ಯಾವ) ವಿಕಾರವೂ ಇಲ್ಲದ ಆತ್ಮ

1. ಇದು ಶ್ಲೋಕದ ಅರ್ಥ ಮಾತ್ರ.
2. ‘ಶರೀರಸ್ಥೋಽಪಿ ಕೌಂತೇಯ’ ಮ|| ಮೈ||
3. ‘ತಲಮಲವತ್ತ್ವಮ್’ ನಿ||
4. ‘ಲೇಪಾಭಾವೇನ’ ಮ|| ಮೈ|| ಗು|| ವಾ||

ನಿಗೆ ಯಾವದರೊಡನೆಯೂ ಕೂಡಿಕೊಳ್ಳುವದು (ಆಗುವಂ)ತಿಲ್ಲವಾದ್ದರಿಂದ (ಮಿಕ್ಕವುಗಳೊಡನೆ) ಒಟ್ಟುಗೂಡಿ (ಕರ್ಮವನ್ನು ಮಾಡುವ) ಕರ್ತೃತ್ವವು (ಅವನಿಗೆ) ಹೊಂದುವದಿಲ್ಲ.¹ ಆದ್ದರಿಂದ ಆತ್ಮನಿಗೆ ಕೇವಲನಾಗಿರುವದು ಸ್ವಭಾವವೇ ಆಗಿರುವದರಿಂದ (ಇಲ್ಲಿರುವ) 'ಕೇವಲ' ಎಂಬ ಶಬ್ದವು ಬರಿಯ ಅನುವಾದವಾಗಿರುತ್ತದೆ.² ಆತ್ಮನು ವಿಕಾರವಿಲ್ಲದವನೆಂಬುದು ಶ್ರುತಿಯಿಂದಲೂ ಸ್ತೃತಿಯಿಂದಲೂ ನ್ಯಾಯದಿಂದಲೂ ಪ್ರಸಿದ್ಧವಾಗಿರುತ್ತದೆ. ಮೊದಲನೆಯದಾಗಿ ಗೀತೆಗಳಲ್ಲಿಯೇ "ಈತನು ಅವಿಕಾರ್ಯನೆನಿಸಿರುವನು" (೨-೨೫), "ಗುಣಗಳಿಂದಲೇ ಕರ್ಮಗಳು ಮಾಡಲ್ಪಡುತ್ತಿರುವವು" (೩-೨೭), "ಶರೀರದಲ್ಲಿದ್ದರೂ ಮಾಡುವದಿಲ್ಲ" (೧೩-೩೧) - ಎಂದು ಮುಂತಾಗಿ ಮತ್ತೆಮತ್ತೆ ತೋರಿಸಿಕೊಟ್ಟಿರುತ್ತದೆ, "ಧ್ಯಾನ ಮಾಡುವಂತಿರುತ್ತಾನೆ, ಸಂಚರಿಸುವಂತಿರುತ್ತಾನೆ" (ಬೃ. ೪-೩-೨) - ಎಂಬಿದೇ ಮುಂತಾದ ಶ್ರುತಿಗಳಲ್ಲಿಯೂ (ತೋರಿಸಿಕೊಟ್ಟಿರುತ್ತದೆ). ಯುಕ್ತಿಯಿಂದ ನೋಡಿದರೂ ಆತ್ಮತತ್ವವು ಅವಯವಗಳಿಲ್ಲದ್ದಾದ್ದರಿಂದ ಮತ್ತೊಂದರ ಅಧೀನವಾದದ್ದಲ್ಲ, (ಆದ್ದರಿಂದ) ವಿಕಾರವಿಲ್ಲದ್ದು - ಎಂಬುದು ರಾಜಮಾರ್ಗವಾಗಿರುತ್ತದೆ. (ಆತ್ಮನಲ್ಲಿ) ವಿಕಾರವುಂಟೆಂದು ಒಪ್ಪಿದರೂ ತನ್ನದೇ (ಆಗಿರುವ) ವಿಕಾರವು ತನಗೆ ಆಗಬೇಕೇ ಹೊರತು ಅಧಿಷ್ಠಾನವೇ ಮುಂತಾದವುಗಳ ಕರ್ಮಗಳು ಆತ್ಮನು ಮಾಡಿದವುಗಳೆಂದು ಆಗಲಾರದು³ ; ಏಕೆಂದರೆ ಒಬ್ಬನು ಮಾಡಿದ ಕರ್ಮವು (ಅದನ್ನು) ಮಾಡದೆ ಇರುವ ಮತ್ತೊಬ್ಬನಿಗೆ ಬಂದು ಸೇರಿಕೊಳ್ಳಲಾರದು. ಯಾವದಾದರೂ ಅವಿದ್ಯೆಯಿಂದ ಸೇರಿದೋ ಅದು ಅವನದಲ್ಲ. ಹೇಗೆ ಬೆಳ್ಳಿಯ ಧರ್ಮವು ಕಪ್ಪೆಯಚಿಪ್ಪಿನದಲ್ಲವೋ, ಹೇಗೆ ಹುಡುಗರು ತಪ್ಪುತಿಳಿವಳಿಕೆಯಿಂದ ಸೇರಿಸಿದ ತಲವು ಮಲಿನವಾಗಿರುವದೆಂಬ (ದೋಷವು) ಆಕಾಶದ್ದಲ್ಲವೋ⁴ ಹಾಗೆಯೇ ಅಧಿಷ್ಠಾನಾದಿಗಳ ವಿಕಾರವೂ ಅವುಗಳದ್ದೇ (ಆದೀತೇ ಹೊರತು) ಆತ್ಮನ(ದಾಗ)ಲಾರದು. ಆದ್ದರಿಂದ ನಾನು ಮಾಡಿದ್ದೆಂಬ ಭಾವವೂ ಬುದ್ಧಿಗೆ

1. ಏಕೆಂದರೆ ಆಗ ಆತ್ಮನು ಸ್ವತಂತ್ರನಲ್ಲವೆಂದೂ ಮತ್ತೊಬ್ಬರ ಪ್ರಯೋಜನಕ್ಕಾಗಿ ಕೆಲಸಮಾಡುವವನೆಂದೂ ಆಗುತ್ತದೆ. ಉ.ಸಾ. ಗದ್ಯ 2ನೆಯ ಪ್ರಕರಣವನ್ನು ನೋಡಿ.

2. ಒಂಟಿಯಾದ ಎಂಬರ್ಥವುಳ್ಳದ್ದಲ್ಲ ; ಏಕೆಂದರೆ ಆತ್ಮನು ಯಾವಾಗಲೂ ಕೇವಲನು, ಅದ್ವಿತೀಯನು.

3. ಅಂದರೆ ಅಧಿಷ್ಠಾನವೇ ಮುಂತಾದವುಗಳ ವ್ಯಾಪಾರವನ್ನು ಬಿಟ್ಟರೆ ಆತ್ಮನಲ್ಲಿ ಬೇರೆಯ ವಿಕಾರವನ್ನು ತೋರಿಸುವದಕ್ಕೆ ಆಗುವಂತಿಲ್ಲ.

4. ಇದರಿಂದ ಕಪ್ಪೆಯಚಿಪ್ಪಿನಲ್ಲಿ ಆ ಕಾಲಕ್ಕೆ ಒಂದು ಬಗೆಯ ಬೆಳ್ಳಿಯೇ ಹುಟ್ಟುತ್ತದೆ ಎಂಬ ವ್ಯಾಖ್ಯಾನವೇದಾಂತಿಗಳ ಮತವು ಅಚಾರ್ಯರಿಗೆ ಒಪ್ಪಿಲ್ಲವೆಂದಾಯಿತು.

ಲೇಪವೂ ಇಲ್ಲದ್ದರಿಂದ ಜ್ಞಾನಿಯು (ನಿಜವಾಗಿ) ಕೊಲ್ಲುವದಿಲ್ಲ, ಬದ್ಧನಾಗುವದೂ ಇಲ್ಲ - ಎಂದು ಹೇಳಿದ್ದು ಸರಿಯೇ .

(ಭಾಷ್ಯ)

೧೦೩೭. “ನಾಯಂ ಹನ್ತಿ ನ ಹನ್ಯತೇ” (೨-೧೯) ಇತಿ ಪ್ರತಿಜ್ಞಾಯ “ನ ಜಾಯತೇ” (೨-೨೦) ಇತ್ಯಾದಿಹೇತುವಚನೇನ ಅವಿಕ್ರಿಯತ್ವಮಾತ್ಮನ ಉಕ್ತ್ವಾ “ವೇದಾವಿನಾಶಿನಮ್” (೨-೨೧) ಇತಿ ವಿದುಷಃ ಕರ್ಮಾಧಿಕಾರನಿವೃತ್ತಿಂ ಶಾಸ್ತ್ರಾದೌ ಸಜ್ಜೇಪತಃ ಉಕ್ತ್ವಾ ಮಧ್ಯೇ ಪ್ರಸಾರಿತಾಂ¹ ಚ ತತ್ರ ತತ್ರ ಪ್ರಸಜ್ಞಂ ಕೃತ್ವಾ ಇಹ ಉಪಸಂಹರತಿ ಶಾಸ್ತ್ರಾರ್ಥಪಿಣ್ಡೀಕರಣಾಯ ವಿದ್ವಾನ್ ‘ನ ಹನ್ತಿ ನ ನಿಬದ್ಯತೇ’ ಇತಿ | ಏವಂ ಚ ಸತಿ ದೇಹಭೃತ್ವಾಭಿಮಾನಾನುಪಪತ್ತೌ ಅವಿದ್ಯಾಕೃತಾಶೇಷಕರ್ಮ ಸಂನ್ಯಾಸೋಪಪತ್ತೇಃ ಸಂನ್ಯಾಸಿನಾಮ್ ಅನಿಷ್ಟಾದಿ ತ್ರಿವಿಧಂ ಕರ್ಮಣಃ ಫಲಂ ನ ಭವತಿ ಇತಿ ಉಪಪನ್ನಮ್ | ತದ್ವಿಪರ್ಯಯಾಚ್ಚ² ಇತರೇಷಾಂ ಭವತಿ ಇತ್ಯೇತಚ್ಚ ಅಪರಿಹಾರ್ಯಮ್ - ಇತ್ಯೇಷ ಗೀತಾಶಾಸ್ತ್ರಾರ್ಥಃ ಉಪಸಂಹೃತಃ | ಸ ಏಷ ಸರ್ವವೇದಾರ್ಥಸಾರಃ ನಿಪುಣಮತಿಭಿಃ ಪಣ್ಡಿತೈಃ ವಿಚಾರ್ಯ ಪ್ರತಿಪತ್ತವ್ಯಃ ಇತಿ ತತ್ರ ತತ್ರ ಪ್ರಕರಣವಿಭಾಗೇನ ದರ್ಶಿತೋಽಸ್ಮಾಭಿಃ ಶಾಸ್ತ್ರನ್ಯಾಯಾನುಸಾರೇಣ ||೧೭||

(ಭಾಷ್ಯಾರ್ಥ)

“ಇವನು ಕೊಲ್ಲುವದೂ ಇಲ್ಲ, ಕೊಲ್ಲಲ್ಪಡುವದೂ ಇಲ್ಲ” (೨-೧೯) ಎಂದು ಪ್ರತಿಜ್ಞೆ ಮಾಡಿ “ಹುಟ್ಟುವದಿಲ್ಲ” (೨-೨೦) ಮುಂತಾದ ಹೇತುವಚನದಿಂದ ಆತ್ಮನು ವಿಕಾರರಹಿತನೆಂಬುದನ್ನು ಹೇಳಿ ‘(ಯಾವನು ಇವನು) ಅವಿನಾಶಿಯೆಂದು ತಿಳಿದಿರುವನೋ....’ (೨-೨೧) ಎಂದು ಜ್ಞಾನಿಗೆ ಕರ್ಮದಲ್ಲಿ ಅಧಿಕಾರವಿಲ್ಲವೆಂಬುದನ್ನು (ಈ) ಶಾಸ್ತ್ರದ ಆದಿಯಲ್ಲಿಯೇ ಸಂಕ್ಷೇಪದಿಂದ ಹೇಳಿ, ನಡುವೆ ಅಲ್ಲಲ್ಲಿ ಪ್ರಸಕ್ತಿಯನ್ನು ಮಾಡಿ ವಿಸ್ತಾರವಾಗಿ ಹೇಳಿರುವುದನ್ನು, ಇಲ್ಲಿ (ಮತ್ತೆ) ಶಾಸ್ತ್ರಾರ್ಥವನ್ನು ಒಟ್ಟುಗೂಡಿಸಿ (ತಿಳಿಸು)ವದಕ್ಕಾಗಿ ಜ್ಞಾನಿಯು ‘ಕೊಲ್ಲುವದೂ ಇಲ್ಲ, ಬದ್ಧನಾಗುವದೂ ಇಲ್ಲ’ ಎಂದು (ಭಗವಂತನು) ಉಪಸಂಹಾರ ಮಾಡಿರುತ್ತಾನೆ.³ ಹೀಗಿರುವದರಿಂದ (ತಾನು) ದೇಹಧಾರಿಯೆಂಬ ಅಭಿಮಾನವು ಹೊಂದದೆಹೋಗುವದರಿಂದ ಅವಿದ್ಯೆಯಿಂದಾದ ಕರ್ಮಗಳೆಲ್ಲವನ್ನೂ ಸಂನ್ಯಾಸ

1. ‘ಪ್ರಸಾರಿತಂ’ ಮ|| ಮೈ||

2. ‘ತದ್ವಿಪರ್ಯಯಶ್ಚ’ ಮ|| ಮೈ||

3. ಸರ್ವಕರ್ಮಸಂನ್ಯಾಸದ ವಿಚಾರಕ್ಕೆ ಗೀತೆಯಲ್ಲಿನ ಉಪಕ್ರಮಾದಿಗಳನ್ನು ಇಲ್ಲಿ ತೋರಿಸಿಕೊಟ್ಟಿರುತ್ತದೆ.

ಮಾಡಬಹುದಾದ್ದರಿಂದ ಸಂನ್ಯಾಸಿಗಳಿಗೆ ಅನಿಷ್ಟವಾದದ್ದೇ ಮುಂತಾದ ಮೂರು ಬಗೆಯ ಕರ್ಮದ ಫಲವು ಆಗುವದಿಲ್ಲವೆಂಬುದು ಯುಕ್ತವಾಯಿತು. ಇದಕ್ಕೆ ವಿರುದ್ಧವಾಗಿರುವದರಿಂದ ಮಿಕ್ಕವರಿಗೆ (ಫಲವು) ಆಗುತ್ತದೆ ಎಂಬಿದನ್ನೂ ತಪ್ಪಿಸಿಕೊಳ್ಳುವದಕ್ಕೆ ಆಗುವ ಹಾಗಿಲ್ಲ - ಎಂಬೀ ಗೀತಾಶಾಸ್ತ್ರಾರ್ಥವನ್ನು ಉಪಸಂಹಾರಮಾಡಿದಂತೆ ಆಯಿತು. ಆ ಇದೇ ಸರ್ವವೇದಗಳ ಅರ್ಥದ ಸಾರವು,¹ (ಇದನ್ನು) ನಿಪುಣಮತಿಗಳಾದ ಪಂಡಿತರು ವಿಚಾರಮಾಡಿಯೇ ತಿಳಿದುಕೊಳ್ಳಬೇಕಾಗಿರುವದರಿಂದ ಅಲ್ಲಲ್ಲಿ ಪ್ರಕರಣವನ್ನು ವಿಂಗಡಿಸಿಕೊಂಡು ನಾವು ಶಾಸ್ತ್ರನ್ಯಾಯಾನುಸಾರವಾಗಿ ತೋರಿಸಿಕೊಟ್ಟಿರುತ್ತೇವೆ.

ಕರ್ಮಗಳಿಗೆ ಪ್ರವರ್ತಕವಾದದ್ದು ಯಾವದು ?

(ಭಾಷ್ಯ)

೧೦೩೮. ಅಥ ಇದಾನೀಂ ಕರ್ಮಣಾಂ² ಪ್ರವರ್ತಕಮ್ ಉಚ್ಯತೇ -

(ಭಾಷ್ಯಾರ್ಥ)

ಇನ್ನು ಈಗ ಕರ್ಮಗಳಿಗೆ ಪ್ರವರ್ತಕವು (ಯಾವದೆಂಬುದನ್ನು) ಹೇಳುತ್ತಾನೆ :-

ಜ್ಞಾನಂ ಜ್ಞೇಯಂ ಪರಿಜ್ಞಾತಾ ತ್ರಿವಿಧಾ ಕರ್ಮಚೋದನಾ |

ಕರಣಂ ಕರ್ಮ ಕರ್ತೇತಿ ತ್ರಿವಿಧಃ ಕರ್ಮಸಂಭವಃ

||೧೮||

೧೮. ಜ್ಞಾನ, ಜ್ಞೇಯ, ಪರಿಜ್ಞಾತೃ - ಎಂದು ಕರ್ಮಚೋದನೆಯು ಮೂರು ವಿಧ ; ಕರಣ, ಕರ್ಮ, ಕರ್ತಾ - ಎಂದು ಕರ್ಮಸಂಭವವು ಮೂರು ವಿಧ.

(ಭಾಷ್ಯ)

೧೦೩೯. ಜ್ಞಾನಂ ಜ್ಞಾಯತೇ ಅನೇನ ಇತಿ ಸರ್ವವಿಷಯಂ ಜ್ಞಾನಮ್³ ಅವಿಶೇಷೇಣ ಉಚ್ಯತೇ | ತಥಾ ಜ್ಞೇಯಂ ಜ್ಞಾತವ್ಯಮ್ | ತದಪಿ ಸಾಮಾನ್ಯೇನೈವ

1. ದೇಹಾದಿಗಳು ಅಸತ್ಯವು, ನಾನು ಅಶರೀರನು - ಎಂಬ ತಿಳಿವಳಿಕೆಯುಳ್ಳವನಿಗೆ ಯಾವ ಕರ್ಮವೂ ಇಲ್ಲ, ಮಿಕ್ಕವರಿಗೆ ಕರ್ಮಫಲವು ತಪ್ಪಿದ್ದಲ್ಲ - ಎಂಬುದು ಗೀತಾಶಾಸ್ತ್ರಾರ್ಥ, ಸರ್ವವೇದಾರ್ಥಸಾರ.

2. 'ತೇಷಾಂ ಕರ್ಮಣಾಂ' ನಿ|| ಗು||

3. ಮ|| ದಲ್ಲಿ ಮಾತ್ರ ಇದೆ.

ಸರ್ವಮ್ ಉಚ್ಯತೇ | ತಥಾ ಪರಿಜ್ಞಾತಾ ಉಪಾಧಿಲಕ್ಷಣಃ ಅವಿದ್ಯಾಕಲ್ಪಿತೋ
 ಭೋಕ್ತಾ ಇತ್ಯೇತತ್ ತ್ರಯಮ್ ಅವಿಶೇಷೇಣ ಸರ್ವಕರ್ಮಣಾಂ ಪ್ರವರ್ತಿಕಾ ತ್ರಿವಿಧಾ
 ತ್ರಿಪ್ರಕಾರಾ ಕರ್ಮಚೋದನಾ | ಜ್ಞಾನಾದೀನಾಂ ಹಿ ತ್ರಯಾಣಾಂ ಸನ್ನಿಪಾತೇ ಹಾನೋ
 ಪಾದಾನಾದಿಪ್ರಯೋಜನಃ¹ ಕರ್ಮಾರಮ್ಭಃ² ಸ್ಯಾತ್ | ತತಃ ಪಿಚ್ಛಾಭಿಃ ಅಧಿಷ್ಠಾನಾ
 ದಿಭಿಃ ಆರಬ್ಧಂ ವಾಜ್ಮನಃಕಾಯಾಶ್ರಯಭೇದೇನ ತ್ರಿಧಾ ರಾಶೀಭೂತಂ ತ್ರಿಷು
 ಕರಣಾದಿಷು ಸಜ್ಜಹ್ಯತೇ ಇತ್ಯೇತತ್ ಉಚ್ಯತೇ | ಕರಣಂ ಕ್ರಿಯತೇ ಅನೇನ ಇತಿ
 ಬಾಹ್ಯಂ ಶ್ರೋತ್ರಾದಿ ಅನ್ತಃಸ್ಥಂ ಬುದ್ಧಾದಿ ಚ³ | ಕರ್ಮ ಈಪ್ಪಿತತಮಂ ಕರ್ತುಃ
 ಕ್ರಿಯಯಾ ವ್ಯಾಪ್ಯಮಾನಮ್⁴, ಕರ್ತಾ ಕರಣಾನಾಂ ವ್ಯಾಪಾರಯಿತಾ ಉಪಾಧಿ-
 ಲಕ್ಷಣಃ | ಇತಿ ತ್ರಿವಿಧಃ ತ್ರಿಪ್ರಕಾರಃ ಕರ್ಮಸಜ್ಜಹಃ | ಸಜ್ಜಹ್ಯತೇ ಅಸ್ಮಿನ್ ಇತಿ
 ಸಜ್ಜಹಃ ಕರ್ಮಣಃ ಸಜ್ಜಹಃ ಕರ್ಮಸಜ್ಜಹಃ | ಕರ್ಮ ಏಷು ಹಿ ತ್ರಿಷು ಸಮವೈತಿ |
 ತೇನ ಆಯಂ ತ್ರಿವಿಧಃ ಕರ್ಮಸಜ್ಜಹಃ ||೧೮||

(ಭಾಷ್ಯಾರ್ಥ)

ಜ್ಞಾನವು : ಯಾವದರಿಂದ ಅರಿಯುತ್ತಾರೋ ಅದು (ಜ್ಞಾನವು) ಎಂದು
 ಸರ್ವವಿಷಯಕವಾದ ಅರಿವನ್ನು (ಇಲ್ಲಿ) ಸಾಮಾನ್ಯವಾಗಿ⁵ (ಜ್ಞಾನವೆಂದು) ಕರೆದಿರು
 ತ್ತದೆ. ಇದರಂತೆ ಜ್ಞೇಯವು, ಅರಿಯಲ್ಪಡತಕ್ಕದ್ದು. ಇದನ್ನೂ ಸಾಮಾನ್ಯವಾಗಿಯೇ
 (ಉಪಯೋಗಿಸಿರುತ್ತದೆ) ; ಎಲ್ಲವನ್ನೂ (ಜ್ಞೇಯವೆಂದು) ಕರೆದಿರುತ್ತದೆ.
 ಹೀಗೆಯೇ ಪರಿಜ್ಞಾತೃ, ಉಪಾಧಿಯಿಂದ ತಿಳಿದುಬರುವ⁶ ಅವಿದ್ಯಾಕಲ್ಪಿತನಾದ⁷
 ಭೋಕ್ತೃ(ವನ್ನು ಹೀಗೆಂದು ಕರೆದಿದೆ). ಹೀಗೆ ಈ ಮೂರೂ ಸಾಮಾನ್ಯವಾಗಿ ಎಲ್ಲಾ
 ಕರ್ಮಗಳಿಗೂ ಪ್ರವರ್ತಕವಾಗಿರುವ ಮೂರು ವಿಧವಾದ ಮೂರು ಬಗೆಯಾದ
 ಕರ್ಮಚೋದನೆಯು. ಜ್ಞಾನವೇ ಮುಂತಾದ ಮೂರೂ ಸೇರಿದರೇ ಅಲ್ಲವೆ,

1. “ಹಾನೋಪಾದಾನೋಪೇಕ್ಷಾಪ್ರಯೋಜನಃ” ಮ||
2. ಮ|| ಮೈ|| ಗಳನ್ನು ಬಿಟ್ಟರೆ ಉಳಿದ ಪುಸ್ತಕಗಳಲ್ಲಿ ‘ಸರ್ವಕರ್ಮಾರಮ್ಭಃ’ ಎಂದಿದೆ.
3. ಮ|| ದಲ್ಲಿ ಮಾತ್ರ ಇದೆ ; ಇದ್ದರೆ ಒಳ್ಳೆಯದು.
4. ‘ಪ್ರಾಪ್ಯಮಾಣಂ’ ಮ||
5. ಘಟಜ್ಞಾನ. ಪಟಜ್ಞಾನ - ಎಂಬ ಇಂಥದ್ದೊಂದು ವಿಶೇಷಜ್ಞಾನವನ್ನು
 ಮನಸ್ಸಿನಲ್ಲಿಟ್ಟು ಕೊಳ್ಳದೆ.
6. ೧೮-೧೪ರಲ್ಲಿ ಕರ್ತಾ ಎಂಬುದರ ಭಾಷ್ಯವನ್ನೂ ಅದರ ಮೇಲಿನ ಟಿಪ್ಪಣಿಯನ್ನೂ
 ನೋಡಿರಿ.
7. ಉಪಾಧಿಯೂ ಭೋಕ್ತೃತ್ವವೂ ಅವಿದ್ಯೆಯಿಂದ ಕಲ್ಪಿತವಾಗಿರುತ್ತವೆ.

ಬಿಡುವದು, ತೆಗೆದುಕೊಳ್ಳುವದು - ಮುಂತಾದ¹ ಪ್ರಯೋಜನವುಳ್ಳ (ಯಾವ) ಕರ್ಮವನ್ನಾದರೂ ಮಾಡುವದು ?² ಅದರಿಂದ (ಪ್ರೇರಿತನಾಗಿ) ಅಧಿಷ್ಠಾನವೇ ಮುಂತಾದ ಐದರಿಂದ ಮಾಡುವ ವಾಕ್ಯ, ಮನಸ್ಸು, ಕಾಯ - ಎಂಬ ಬೇರೆಬೇರೆಯ ಆಶ್ರಯಗಳಿಂದ ಮೂರು ಬಗೆಯಾಗಿರುವ (ಕರ್ಮವನ್ನು) ಕರಣವೇ ಮುಂತಾದ ಮೂರರಲ್ಲಿ ಸಂಗ್ರಹಿಸ(ಬಹುದಾಗಿದೆ) ಎಂದು ಇದನ್ನು ಹೇಳುತ್ತಾನೆ. ಕರಣವು : ಇದರಿಂದ (ಕ್ರಿಯೆಯನ್ನು) ಮಾಡುತ್ತಾರಾದ್ದರಿಂದ (ಇದು ಕರಣವು) ; ಹೊರಗಿನ ಶ್ರೋತ್ರವೇ ಮುಂತಾದದ್ದು ಮತ್ತು ಒಳಗಿನ ಬುದ್ಧಿಯೇ ಮುಂತಾದದ್ದು.³ ಕರ್ಮ : ಕರ್ತೃವಿಗೆ ಈಪ್ಪಿತತಮವಾದದ್ದು, ಕ್ರಿಯೆಯಿಂದ ವ್ಯಾಪ್ಯವಾದದ್ದು.⁴ ಕರ್ತೃ : ಕರಣಗಳನ್ನು ಕೆಲಸಮಾಡಿಸುವ ಉಪಾಧಿಲಕ್ಷಣನಾದ ಜೀವನು. ಹೀಗೆಂದು ಕರ್ಮ ಸಂಗ್ರಹವು ಮೂರು ವಿಧ, ಮೂರು ಬಗೆ. ಇದರಲ್ಲಿ ಸೇರಿಕೊಂಡಿರುತ್ತದೆಯಾದ್ದರಿಂದ ಸಂಗ್ರಹವು ; ಕರ್ಮದ ಸಂಗ್ರಹವು ಕರ್ಮಸಂಗ್ರಹವು. ಈ ಮೂರರಲ್ಲಿಯೇ ಅಲ್ಲವೆ, ಕರ್ಮವು ಸಂಬಂಧವಾಗಿರುತ್ತದೆ⁵ ? ಅದ್ದರಿಂದ ಈ ಮೂರು ಬಗೆಯಾಗಿರುವದು ಕರ್ಮಸಂಗ್ರಹವು.

ಕ್ರಿಯಾಕಾರಕಫಲವೆಲ್ಲ ತ್ರಿಗುಣಾತ್ಮಕವಾಗಿದೆ

(ಭಾಷ್ಯ)

೧೦೪೦. ಅಥ ಇದಾನೀಂ ಕ್ರಿಯಾಕಾರಕಫಲಾನಾಂ ಸರ್ವೇಷಾಂ ಗುಣಾತ್ಮಕತ್ವಾತ್ ಸತ್ತ್ವರಜಸ್ತಮೋಗುಣಭೇದತಃ ತ್ರಿವಿಧೋ ಭೇದೋ ವಕ್ತವ್ಯಃ ಇತಿ ಆರಭ್ಯತೇ -

(ಭಾಷ್ಯಾರ್ಥ)

ಇನ್ನು ಈಗ ಕ್ರಿಯಾಕಾರಕಫಲಗಳೆಲ್ಲವೂ ಗುಣಗಳಿಂದಾಗಿರುವದರಿಂದ (ಅವು

1. ಉಪೇಕ್ಷೆಯನ್ನೂ ಇಲ್ಲಿ ಸೇರಿಸಬೇಕು ; ಮ|| ಪಾಠದಲ್ಲಿ ಅದೂ ಇದೆ.
2. ಜ್ಞಾತೃವು ಜ್ಞೇಯವನ್ನು ಅರಿತಮೇಲೆಯೇ ಅದನ್ನು ತೆಗೆದುಕೊಳ್ಳುವದಕ್ಕಾಗಲಿ ಬಿಡುವದಕ್ಕಾಗಲಿ ಉಪೇಕ್ಷಿಸುವದಕ್ಕಾಗಲಿ ಇಚ್ಛಿಸುತ್ತಾನೆ ಎಂದು ಅರ್ಥ.
3. ಮುಂತಾದದ್ದು ಎಂದರೆ ಮನಸ್ಸು. ೧೪ನೆಯ ಶ್ಲೋಕ ಭಾಷ್ಯದಲ್ಲಿ (ಪು. ೯೮೯) ಕರಣಗಳನ್ನು ವಿವರಿಸಿರುವ ಟಿಪ್ಪಣಿಯನ್ನು ನೋಡಿ.
4. ಕರ್ತೃವು ಕ್ರಿಯೆಯಿಂದ ಮುಖ್ಯವಾಗಿ ಯಾವದನ್ನು ಹೊಂದಬೇಕೆಂದು ಇಚ್ಛಿಸುತ್ತಾನೋ ಅದು ಕರ್ಮವು ಎಂದು ವ್ಯಾಕರಣದ ಪರಿಭಾಷೆ. ಪಾ.ಸೂ. ೧-೪-೪೯.
5. ಮುಖ್ಯವಾಗಿ ಇವುಗಳಿಂದಲೇ ಕ್ರಿಯೆಯು ಉಂಟಾಗುತ್ತದೆ.

ಗಳಲ್ಲಿ) ಸತ್ತ್ವ, ರಜ, ತಮ - ಎಂಬ ಬೇರೆಬೇರೆಯ ಗುಣಗಳಿಂದಾದ ಮೂರು ಮೂರು ಭೇದವನ್ನು ಹೇಳಬೇಕೆಂದು (ಇದನ್ನು) ಪ್ರಾರಂಭಿಸುತ್ತಾನೆ :-

ಜ್ಞಾನಂ ಕರ್ಮ ಚ ಕರ್ತಾ ಚ ತ್ರಿಧೈವ ಗುಣಭೇದತಃ |

ಪ್ರೋಚ್ಯತೇ ಗುಣಸಂಖ್ಯಾನೇ ಯಥಾವಚ್ಛಣು ತಾನ್ಯಪಿ ||೧೯||

೧೯. ಜ್ಞಾನವೂ ಕರ್ಮವೂ ಕರ್ತೃವೂ ಗುಣಭೇದದಿಂದ ಮೂರು ಬಗೆಯೇ ಎಂದು ಗುಣಸಂಖ್ಯಾನದಲ್ಲಿ ಹೇಳಲ್ಪಟ್ಟಿರುತ್ತದೆ. ಅವುಗಳನ್ನು ಯಥಾವತ್ತಾಗಿ (ಹೇಳುತ್ತೇನೆ), ಕೇಳು.

(ಭಾಷ್ಯ)

೧೦೪೧. ಜ್ಞಾನಂ ಕರ್ಮ ಚ¹ | ಕರ್ಮ ಕ್ರಿಯಾ, ನ ಕಾರಕಂ ಪಾರಿಭಾಷಿಕಮ್ ಈಚ್ಛಿತತಮಂ ಕರ್ಮ | ಕರ್ತಾ ಚ ನಿರ್ವರ್ತಕಃ ಕ್ರಿಯಾಣಾಂ, ತ್ರಿಧೈವ | ಅವಧಾರಣಂ ಗುಣವ್ಯತಿರಿಕ್ತಜಾತ್ಯಂತರಾಭಾವಪ್ರದರ್ಶನಾರ್ಥಮ್ | ಗುಣಭೇದತಃ | ಸತ್ತ್ವಾದಿ ಭೇದೇನ ಇತ್ಯರ್ಥಃ | ಪ್ರೋಚ್ಯತೇ ಕಥ್ಯತೇ ಗುಣಸಂಖ್ಯಾನೇ ಕಾಪಿಲೇ ಶಾಸ್ತ್ರೇ | ತದಪಿ² ಗುಣಸಂಖ್ಯಾನಂ ಶಾಸ್ತ್ರಂ ಗುಣಭೋಕ್ತೃವಿಷಯೇ ಪ್ರಮಾಣಮೇವ | ಪರಮಾರ್ಥ ಬ್ರಹ್ಮೈಕತ್ವವಿಷಯೇ ಯದ್ಯಪಿ ವಿರುದ್ಧತೇ, ತಥಾಪಿ³ | ತೇ ಹಿ ಕಾಪಿಲಾಃ ಗುಣ ಗೌಣವ್ಯಾಪಾರನಿರೂಪಣೇ ಅಭಿಯುಕ್ತಾಃ ಇತಿ ತಚ್ಛಾಸ್ತ್ರಮಪಿ ವಕ್ತೃಮಾಣ ಸ್ತುತ್ಯರ್ಥತ್ವೇನ⁴ ಉಪಾದೀಯತೇ ಇತಿ ನ ವಿರೋಧಃ | ಯಥಾವತ್ ಯಥಾ ನ್ಯಾಯಂ⁵ ಯಥಾಶಾಸ್ತ್ರಂ ಶೃಣು ತಾನ್ಯಪಿ | ಜ್ಞಾನಾದೀನಿ ತದ್ಭೇದ-ಜಾತಾನಿ ಗುಣಭೇದಕೃತಾನಿ ಶೃಣು | ವಕ್ತೃಮಾಣೇ ಅರ್ಥೇ ಮನಃಸಮಾಧಿಂ⁶ ಕುರು ಇತ್ಯರ್ಥಃ ||೧೯||

(ಭಾಷ್ಯಾರ್ಥ)

ಜ್ಞಾನವೂ ಕರ್ಮವೂ - ಕರ್ಮವೆಂದರೆ (ಇಲ್ಲಿ) ಕ್ರಿಯೆಯು, (ಕರ್ತೃವಿಗೆ) ಈಚ್ಛಿತತಮವಾದದ್ದು ಎಂಬ ಪಾರಿಭಾಷಿಕವಾದ ಕಾರಕವಲ್ಲ - ಕರ್ತೃವೂ ಕ್ರಿಯೆ

1. 'ಕರ್ಮ ಚ ಇತಿ' ನಿ|| ಗು||
2. ತದಪಿ ಕಾಪಿಲಂ' ಮ|| ; 'ತದಪಿ ಕಾಪಿಲಮಪಿ' ಮೈ||
3. ಮ|| ದಲ್ಲಿಲ್ಲ.
4. 'ವಕ್ತೃಮಾಣಾರ್ಥಸ್ತುತ್ಯರ್ಥತ್ವೇನ' ಅ||
5. ಮ|| ದಲ್ಲಿಲ್ಲ.
6. 'ಸಮಾಧಿಂ' ಎಂದಿಷ್ಟೇ ಮ|| ಮೈ||

ಗಳನ್ನು ಮಾಡುವವನೂ ಮೂರೇ ಬಗೆ. (ಇಲ್ಲಿ ಮೂರೇ ಎಂದು) ಒತ್ತಿ ಹೇಳಿರುವುದು ಗುಣಗಳಿಗಿಂತ ಬೇರೆಯಾಗಿ ಯಾವ ಜಾತಿಯೂ¹ ಇಲ್ಲ ಎಂದು ತಿಳಿಸುವದಕ್ಕೆ. ಗುಣಭೇದದಿಂದ (ಮೂರು ಬಗೆ) ಎಂದರೆ ಸತ್ತ್ವವೇ ಮುಂತಾದ (ಗುಣಗಳ) ಭೇದದಿಂದ ಎಂದರ್ಥ, (ಅವು ಮೂರೇ ಬಗೆಯೆಂದು) ಗುಣಸಂಖ್ಯಾನದಲ್ಲಿ ಕಾಪಿಲಶಾಸ್ತ್ರದಲ್ಲಿ ಹೇಳಿರುತ್ತದೆ. ಆ ಗುಣಸಂಖ್ಯಾನಶಾಸ್ತ್ರವೂ ಗುಣಗಳ ಮತ್ತು ಭೋಕ್ತೃವಿನ ವಿಷಯದಲ್ಲಿ ಪ್ರಮಾಣವೇ ; ಪರಮಾರ್ಥವಾದ ಬ್ರಹ್ಮವು ಒಂದೇ² ಎಂಬ ವಿಷಯದಲ್ಲೇನೋ ವಿರುದ್ಧವಾಗಿದ್ದರೂ (ಈ ವಿಷಯದಲ್ಲಿ ಪ್ರಮಾಣವೇ). ಗುಣ, ಗುಣಗಳ ಕಾರ್ಯ - ಇವುಗಳ ವ್ಯಾಪಾರವನ್ನು ನಿರೂಪಿಸುವದರಲ್ಲಿ ಕಾಪಿಲರು ಕುಶಲರಾದ್ದರಿಂದ ಅವರ ಶಾಸ್ತ್ರವನ್ನುಕೂಡ³ ಮುಂದೆ ಹೇಳುವದನ್ನು⁴ ಹೊಗಳುವದಕ್ಕಾಗಿ ತೆಗೆದುಕೊಂಡಿದೆಯಾದ್ದರಿಂದ (ಇಲ್ಲಿ ಸಿದ್ಧಾಂತಕ್ಕೆ) ವಿರೋಧವಿಲ್ಲ. ಯಥಾವತ್ತಾಗಿ ಯುಕ್ತಿಗನುಸಾರವಾಗಿಯೂ ಶಾಸ್ತ್ರಕ್ಕನುಸಾರವಾಗಿಯೂ (ಹೇಳುತ್ತೇನೆ). ಅವುಗಳನ್ನೂ ಜ್ಞಾನಾದಿಗಳನ್ನೂ ಗುಣಭೇದದಿಂದಾಗಿರುವ ಅವುಗಳ ಭೇದಗಳನ್ನೂ ಕೇಳು, ಮುಂದೆ ಹೇಳುವ ವಿಷಯದಲ್ಲಿ ಮನಸ್ಸನ್ನಿಡು⁵ ಎಂದರ್ಥ.

ಜ್ಞಾನದಲ್ಲಿ ಗುಣಭೇದದಿಂದ ಮೂರು ಬಗೆ

(ಭಾಷ್ಯ)

೧೦೪೨. ಜ್ಞಾನಸ್ಯ ತು ತಾವತ್ ತ್ರಿವಿಧತ್ವಮ್ ಉಚ್ಯತೇ -

(ಭಾಷ್ಯಾರ್ಥ)

ಮೊದಲು ಜ್ಞಾನಕ್ಕೆ ಮೂರು ಬಗೆಯನ್ನು ಹೇಳುತ್ತಾನೆ :-

ಸರ್ವಭೂತೇಷು ಯೇನೈಕಂ ಭಾವಮವ್ಯಯಮೀಕ್ಷತೇ |

ಅವಿಭಕ್ತಂ ವಿಭಕ್ತೇಷು ತಜ್ಞಾನಂ ವಿದ್ಧಿ ಸಾತ್ತ್ವಿಕಮ್

||೨೦||

1. ಬೇರೆ ವಿಧವಾದ ಯಾವ ವಸ್ತುವೂ.

2. ಅದ್ವಿತೀಯವು.

3. ಯಾವ ವಿಷಯದಲ್ಲಿ ಮಿಕ್ಕವರ ಮತವು ಸಿದ್ಧಾಂತಕ್ಕೆ ವಿರುದ್ಧವಲ್ಲವೋ ಅದನ್ನು ಯುಕ್ತವಾಗಿದ್ದ ಕಡೆಯಲ್ಲಿ ತಾನೂ ಒಪ್ಪುವದರಿಂದ ವೇದಾಂತಸಿದ್ಧಾಂತಕ್ಕೆ ಯಾವ ಹಾನಿಯೂ ಇಲ್ಲ ಎಂದು ಭಾವ.

4. ಜ್ಞಾನಾದಿಗಳು ಮೂರುಮೂರು ಬಗೆಯೆಂಬ ತಿಳಿವಳಿಕೆಯನ್ನು ಹೊಗಳುವದಕ್ಕಾಗಿ ಗುಣವಿಚಾರದಲ್ಲಿ ನಿಪುಣರಾದ ಸಾಂಖ್ಯರೂ ಹೇಳುತ್ತಾರೆ ಎಂದಿದೆ ಎಂದಭಿಪ್ರಾಯ.

5. ಕೇಳು ಎಂಬ ಮಾತಿಗೆ ಈ ಅರ್ಥವೆಂದು ಭಾವ.

೨೧. ಸರ್ವಭೂತಗಳಲ್ಲಿಯೂ ಅವ್ಯಯವಾದ ಒಂದೇ ಭಾವವನ್ನು - ವಿಭಕ್ತವಾಗಿರುವ (ಅವುಗಳಲ್ಲಿ) ಅವಿಭಕ್ತವಾಗಿರುವ (ಒಂದೇ ಭಾವವನ್ನು) - ಯಾವದರಿಂದ ಕಾಣುತ್ತಾನೋ ಆ ಜ್ಞಾನವನ್ನು ಸಾತ್ವಿಕವೆಂದು ತಿಳಿ.

(ಭಾಷ್ಯ)

೧೦೪೩. ಸರ್ವಭೂತೇಷು ಅವ್ಯಕ್ತಾದಿಸ್ಥಾವರಾನ್ತೇಷು ಭೂತೇಷು ಯೇನ ಜ್ಞಾನೇನ ಏಕಂ ಭಾವಂ ವಸ್ತು | ಭಾವಶಬ್ದಃ ವಸ್ತುವಾಚೀ | ಏಕಮ್ ಆತ್ಮವಸ್ತು ಇತ್ಯರ್ಥಃ | ಅವ್ಯಯಂ ನ ವ್ಯೇತಿ ಸ್ವಾತ್ಮನಾ ; ಸ್ವಧರ್ಮೇಣ¹ ವಾ | ಕೂಟಸ್ಥಮ್ ಇತ್ಯರ್ಥಃ | ಈಕ್ಷತೇ ಪಶ್ಯತಿ ಯೇನ ಜ್ಞಾನೇನ | ತಂ ಚ ಭಾವಮ್ ಅವಿಭಕ್ತಂ ಪ್ರತಿದೇಹಂ ವಿಭಕ್ತೇಷು ದೇಹಭೇದೇಷು ನ ವಿಭಕ್ತಂ ತತ್ ಆತ್ಮವಸ್ತು | ವ್ಯೋಮವತ್ ನಿರಂತರಮ್ ಇತ್ಯರ್ಥಃ | ತತ್ ಜ್ಞಾನಂ ಸಾಕ್ಷಾತ್ ಸಮ್ಯಗ್ದರ್ಶನಮ್ ಅದ್ವೈತಾತ್ಮವಿಷಯಂ² ಸಾತ್ವಿಕಂ ವಿದ್ಧಿ ಇತಿ ||೨೦||

(ಭಾಷ್ಯಾರ್ಥ)

ಸರ್ವಭೂತಗಳಲ್ಲಿಯೂ ಅವ್ಯಕ್ತವೇ ಮುಂತಾಗಿ³ ಸ್ಥಾವರದವರೆಗಿನ (ಎಲ್ಲಾ) ಭೂತಗಳಲ್ಲಿಯೂ ಯಾವ ಜ್ಞಾನದಿಂದ ಒಂದೇ ಭಾವವನ್ನು ಎಂದರೆ ವಸ್ತುವನ್ನು - (ಇಲ್ಲಿ) ಭಾವ ಎಂಬ ಮಾತು ವಸ್ತುಗಳನ್ನು ಹೇಳುತ್ತದೆ - ಒಂದೇ ಆತ್ಮವಸ್ತುವನ್ನು ಎಂದರ್ಥ. ಅವ್ಯಯವಾದ ತನ್ನಿಂದಲಾಗಲಿ ತನ್ನ ಧರ್ಮದ ಮೂಲಕವಾಗಲಿ ಸವೆಯದ, ಕೂಟಸ್ಥವಾದ ಎಂದರ್ಥ. (ಅದನ್ನು) ಯಾವ ಜ್ಞಾನದಿಂದ (ಈಕ್ಷತೇ) ಕಂಡುಕೊಳ್ಳುತ್ತಾನೋ, ಮತ್ತು ಆ ಭಾವವು ಅವಿಭಕ್ತವೆಂದು ಬೇರೆಬೇರೆಯ ದೇಹಕ್ಕೂ ವಿಂಗಡವಾಗಿಲ್ಲದೆ, ಬೇರೆಬೇರೆಯ ದೇಹಗಳು ವಿಂಗಡವಾಗಿರುತ್ತಿದ್ದರೂ ಆ ಆತ್ಮವಸ್ತುವೂ ವಿಭಕ್ತವಾಗಿಲ್ಲವೆಂದು, ಆಕಾಶದಂತೆ ನಿರಂತರವಾಗಿರುವದೆಂದು⁴ ಎಂದರ್ಥ. (ಹೀಗೆಂದು ಯಾವ ಜ್ಞಾನದಿಂದ ಕಂಡುಕೊಳ್ಳುತ್ತಾನೋ) ಆ ಜ್ಞಾನವನ್ನು,

1. 'ಧರ್ಮೇಣ' ನಿ || ೧೦ ||

2. 'ತಜ್ಞಾನಮ್ ಅದ್ವೈತಾತ್ಮದರ್ಶನಂ ಸಾತ್ವಿಕಂ ಸಮ್ಯಗ್ದರ್ಶನಂ ವಿದ್ಧಿ' ನಿ ||

3. 'ಅವ್ಯಕ್ತದಿಂದ ಹಿಡಿದು, ಕಾರಣಬ್ರಹ್ಮದಿಂದ ಮೊದಲಾಗಿ ಎಂದರ್ಥ. ಬ್ರಹ್ಮಾದಿಸ್ಥಾವರಾನ್ತ' ಎಂಬುದು ಭಾಷ್ಯದಲ್ಲಿ ಇದಕ್ಕಿಂತ ಹೆಚ್ಚು ಪ್ರಚುರ.

4. ಕಡಿವಡೆಯದೆ, ಒಂದೇ ರೀತಿಯಾಗಿ ಹರಡಿರುವವೆಂದು ಎಂದರ್ಥ.

ಅದ್ವೈತಾತ್ಮವಿಷಯವಾಗಿರುವ ಸಾಕ್ಷಾತ್ಕಾರಿ ಸಮ್ಯಗ್ದರ್ಶನವೇ ಆಗಿರುವ (ಜ್ಞಾನವನ್ನು), ಸಾತ್ವಿಕವು ಎಂದು ತಿಳಿ ಎಂದು (ಅರ್ಥ).

(ಭಾಷ್ಯ)

೧೦೪೪. ಯಾನಿ ದ್ವೈತದರ್ಶನಾನಿ ತಾನಿ ಅಸಮ್ಯಗ್ದೃಶಾನಿ ರಾಜಸಾನಿ ತಾಮಸಾನಿ ಚ ಇತಿ ನ ಸಾಕ್ಷಾತ್ ಸಂಸಾರೋಚ್ಚಿತ್ತಯೇ ಭವನ್ತಿ -

(ಭಾಷ್ಯಾರ್ಥ)

(ಇನ್ನು) ದ್ವೈತದರ್ಶನಗಳಿರುವವಲ್ಲ, ಅವು ಸರಿಯಾದ (ಜ್ಞಾನ)ಗಳಲ್ಲದೆ ರಾಜಸವೂ ತಾಮಸವೂ ಆಗಿರುವದರಿಂದ ನೇರಾಗಿ ಸಂಸಾರನಾಶಕ್ಕೆ (ಕಾರಣ) ವಾಗಿರುವದಿಲ್ಲ (ಎಂದು ಹೇಳುತ್ತಾನೆ) :-

ಪೃಥಕ್ಚೇನ ತು ಯಜ್ಞಾನಂ ನಾನಾಭಾವಾನ್ ಪೃಥಗ್ವಿಧಾನ್ |

ವೇತ್ತಿ ಸರ್ವೇಷು ಭೂತೇಷು ತಜ್ಞಾನಂ ವಿದ್ಧಿ ರಾಜಸಮ್ ||೨೧||

೨೧. ಯಾವ ಜ್ಞಾನವು ಸರ್ವಭೂತಗಳಲ್ಲಿಯೂ ಪೃಥಗ್ವಿಧವಾದ ನಾನಾಭಾವಗಳನ್ನು ಪೃಥಕ್ಕಾಗಿಯೇ ತಿಳಿಯುತ್ತದೆಯೋ ಆ ಜ್ಞಾನವನ್ನು ರಾಜಸವೆಂದು ತಿಳಿ.

(ಭಾಷ್ಯ)

೧೦೪೫. ಪೃಥಕ್ಚೇನ ತು ಭೇದೇನ ಪ್ರತಿಶರೀರಮ್ ಅನ್ಯತ್ವೇನ ಯತ್ ಜ್ಞಾನಂ ನಾನಾಭಾವಾನ್ ಭಿನ್ನಾನ್ ಆತ್ಮನಃ ಪೃಥಗ್ವಿಧಾನ್ ಪೃಥಕ್ಪ್ರಕಾರಾನ್ ಭಿನ್ನಲಕ್ಷಣಾನ್ ಇತ್ಯರ್ಥಃ | ವೇತ್ತಿ ವಿಜಾನಾತಿ ಯತ್ ಜ್ಞಾನಂ ಸರ್ವೇಷು ಭೂತೇಷು | ಜ್ಞಾನಸ್ಯ ಕರ್ತೃತ್ವಾಸಂಭವಾತ್ ಯೇನ ಜ್ಞಾನೇನ ವೇತ್ತಿ ಇತ್ಯರ್ಥಃ | ತತ್ ಜ್ಞಾನಂ ವಿದ್ಧಿ ರಾಜಸಂ ರಜೋಗುಣನಿವೃತ್ತಮ್ ||೨೧||

(ಭಾಷ್ಯಾರ್ಥ)

ಪೃಥಕ್ಕಾಗಿಯೇ ಒಂದೊಂದು ಶರೀರಕ್ಕೂ ಬೇರೆಯಾಗಿ ಮತ್ತೊಂದೆಂದು ಯಾವ ಜ್ಞಾನವು ನಾನಾಭಾವರುಗಳನ್ನು ಭಿನ್ನರಾದ ಆತ್ಮರನ್ನು ಪೃಥಗ್ವಿಧರಾಗಿರುವರೆಂದು ಬೇರೆಬೇರೆಯ ಪ್ರಕಾರವಾಗಿರುವರೆಂದು ಬೇರೆಬೇರೆಯ ಸ್ವರೂಪದವರೆಂದು¹ ಯಾವ ಜ್ಞಾನವು ಎಲ್ಲಾ ಭೂತಗಳಲ್ಲಿಯೂ (ಬೇರೆಬೇರೆಯೆಂದು) ತಿಳಿಯುವದೋ

1. ಶರೀರ, ಮನಸ್ಸು - ಮುಂತಾದ ಉಪಾಧಿಗಳನ್ನೂ ಆತ್ಮಸ್ವರೂಪಕ್ಕೆ ಬೆರೆಯಿಸಿಕೊಂಡು ಆತ್ಮರು ಬೇರೆಬೇರೆಯ ಸ್ವರೂಪದವರೆಂದು ತಿಳಿಯುವ ಜ್ಞಾನವು ಎಂದರ್ಥ.

ಅರಿಯು ತ್ತಿರುವದೋ. ಜ್ಞಾನವು ಕರ್ತೃವೆಂಬುದು ಆಗುವಹಾಗಿಲ್ಲವಾದ್ದರಿಂದ¹ ಯಾವ ಜ್ಞಾನದಿಂದ (ಆತ್ಮರು ಬೇರೆಬೇರೆಯೆಂದು) ಅರಿಯುತ್ತಾನೋ ಎಂದರ್ಥ. ಆ ಜ್ಞಾನವನ್ನು ರಾಜಸವೆಂದು ರಜೋಗುಣದಿಂದ ಆದದ್ದು ಎಂದು ತಿಳಿ.

ಯತ್ತು ಕೃತ್ಸ್ನವದೇಕಸ್ಮಿನ್ ಕಾರ್ಯೇ ಸಕ್ತಮಹೈತುಕಮ್ |

ಅತತ್ತ್ವಾರ್ಥವದಲ್ಪಂ ಚ ತತ್ತ್ವಾಮಸಮುದಾಹೃತಮ್ ||೨೨||

೨೨. ಆದರೆ ಯಾವದು ಒಂದು ಕಾರ್ಯದಲ್ಲಿ ಕೃತ್ಸ್ನವೆಂಬಂತೆ ಸಕ್ತವಾಗಿರುವದೋ ಅಹೈತುಕವಾಗಿ ಅತತ್ತ್ವಾರ್ಥವತ್ತಾಗಿ ಅಲ್ಪವಾಗಿರುವದೋ ಅದು ತಾಮಸವೆನಿಸುವದು.

(ಭಾಷ್ಯ)

೧೦೪೬. ಯತ್ ತು² ಜ್ಞಾನಂ ಕೃತ್ಸ್ನವತ್ ಸಮಸ್ತವತ್ ಸರ್ವವಿಷಯ ಮಿವ³ ಏಕಸ್ಮಿನ್ ಕಾರ್ಯೇ ದೇಹೇ ಬಹಿರ್ವಾ ಪ್ರತಿಮಾದೌ ಸಕ್ತಂ 'ಏತಾವಾನೇವ ಆತ್ಮಾ ಈಶ್ವರೋ ವಾ ನ ಅತಃಪರಮ್ ಅಸ್ತಿ' ಇತಿ | ಯಥಾ ನಗ್ನಶ್ಚಪಣಕಾದೀನಾಂ⁴ ಶರೀರಾನ್ತರ್ವರ್ತೀ ದೇಹಪರಿಮಾಣಃ ಜೀವಃ ಈಶ್ವರೋ ವಾ ಪಾಷಾಣದಾರ್ವಾದಿ ಮಾತ್ರಮ್ ಇತ್ಯೇವಮ್ ಏಕಸ್ಮಿನ್ ಕಾರ್ಯೇ ಸಕ್ತಮ್ | ಅಹೈತುಕಂ ಹೇತು ವರ್ಜಿತಮ್, ನಿಯುಕ್ತಿಕಮ್ | ಅತತ್ತ್ವಾರ್ಥವತ್ ಅಯಥಾಭೂತಾರ್ಥವತ್ | ಯಥಾಭೂತಃ ಅರ್ಥಃ ತತ್ತ್ವಾರ್ಥಃ | ಸಃ ಅಸ್ಯ ಜ್ಞೇಯಭೂತಃ ಅಸ್ತಿ ಇತಿ ತತ್ತ್ವಾರ್ಥವತ್ | ನ ತತ್ತ್ವಾರ್ಥವತ್ ಅತತ್ತ್ವಾರ್ಥವತ್ | ಅಹೈತುಕತ್ವಾದೇವ | ಅಲ್ಪಂ ಚ ಅಲ್ಪವಿಷಯತ್ವಾತ್ ಅಲ್ಪಫಲತ್ವಾದ್ವಾ | ತತ್ ತಾಮಸಮ್ ಉದಾಹೃತಮ್ | ತಾಮಸಾನಾಂ ಹಿ ಪ್ರಾಣಿನಾಮ್ ಅವಿವೇಕಿನಾಮ್ ಈದೃಶಂ ಜ್ಞಾನಂ ದೃಶ್ಯತೇ ||೨೨||

(ಭಾಷ್ಯಾರ್ಥ)

ಆದರೆ ಯಾವ ಜ್ಞಾನವು ಕೃತ್ಸ್ನವೆಂಬಂತೆ, (ಅದೇ) ಎಲ್ಲವೂ ಎಂಬಂತೆ ಎಲ್ಲವನ್ನೂ ವಿಷಯ(ಮಾಡಿಕೊಂಡಿರು)ವಂತೆ, ಒಂದೇ ಕಾರ್ಯದಲ್ಲಿ (ಒಂದೇ) ದೇಹದಲ್ಲಿ ಅಥವಾ ಹೊರಗಿರುವ ಪ್ರತಿಮೆಯೇ ಮುಂತಾದದ್ದರಲ್ಲಿ 'ಆತ್ಮನು ಅಥವಾ ಈಶ್ವರನು ಇಷ್ಟುಮಾತ್ರವೇ, ಇದಕ್ಕಿಂತ ಹೆಚ್ಚಾಗಿಲ್ಲ' ಎಂದು ಸಕ್ತ

1. ವಿಜ್ಞಾನವು ಕರಣವು. ಕರ್ತೃವಲ್ಲ.
2. ಅ|| ಪಾಠದಲ್ಲಿ 'ತು' ಇಲ್ಲ, ಆದರೆ ಇರಬೇಕು.
3. 'ಸರ್ವವಿಷಯಮೇವ' ಮ|| ಮೈ|| 4. 'ನಗ್ನಶ್ಚಪಣಕಾದೀನಾಂ' ಮ||

ವಾಗಿರುವದೋ, ಹೇಗೆ ನಗ್ನಕ್ಷಪಣಕರೇ¹ ಮುಂತಾದವರು ಶರೀರದೊಳಗಿರುವ ಜೀವನು ದೇಹಪರಿಮಾಣದವನೆಂದು² ಅಥವಾ ಈಶ್ವರನು ಕಲ್ಲು, ಮರ - ಮುಂತಾದದ್ದರ ಪರಿಮಾಣದವನೆಂದೀಪರಿಯಲ್ಲಿ³ (ತಿಳಿಯುವದೋ) ಹಾಗೆ ಒಂದೇ ಕಾರ್ಯದಲ್ಲಿ ಸಕ್ತವಾಗಿರುವದೋ, (ಯಾವದು) ಅಹೈತುಕವೋ, ಹೇತುವಿಲ್ಲದ್ದೋ, (ಯಾವ) ಯುಕ್ತಿಯೂ ಇಲ್ಲದ್ದೋ ; ಅತತ್ತ್ವಾರ್ಥವತ್ತಾಗಿರುವದೋ ಯಥಾ ಭೂತವಾದ ಅರ್ಥವಿಲ್ಲದ್ದೋ ಇದ್ದಂತೆ ಇರುವ ವಿಷಯವು, ತತ್ತ್ವಾರ್ಥವು ; ಅದು ಈ (ಜ್ಞಾನಕ್ಕೆ) ಜ್ಞೇಯವಾಗಿರುವದರಿಂದ (ಜ್ಞಾನವು) ತತ್ತ್ವಾರ್ಥವತ್ತು. ತತ್ತ್ವಾರ್ಥವತ್ತಲ್ಲದ್ದು ಅತತ್ತ್ವಾರ್ಥವತ್ತು. (ಅಂಥದ್ದೋ ಎಂದರ್ಥ) ; ಮತ್ತು ಅಹೈತುಕವಾಗಿರುವದರಿಂದಲೇ ಅಲ್ಪವಾಗಿರುವದೋ, ಅಲ್ಪವಿಷಯವುಳ್ಳದ್ದಾದ್ದರಿಂದ ಅಥವಾ ಅಲ್ಪವಾದ ಫಲವುಳ್ಳದ್ದಾದ್ದರಿಂದ (ಅಲ್ಪವೂ ಆಗಿರುವದೋ) ಆ (ಜ್ಞಾನವು) ತಾಮಸವೆನಿಸುತ್ತದೆ. ತಾಮಸರಾದ ಅವಿವೇಕಿಜೀವರಿಗೇ ಅಲ್ಲವೆ, ಇಂಥ ಜ್ಞಾನ⁴(ವಿರುವದು ಕಂಡುಬರುತ್ತದೆ) ?

ಕರ್ಮದಲ್ಲಿ ಗುಣಭೇದದಿಂದ ಮೂರು ಬಗೆ

(ಭಾಷ್ಯ)

೧೦೪೭. ಅಥ ಇದಾನೀಂ ಕರ್ಮಣಃ ತ್ರೈವಿದ್ಯಮ್ ಉಚ್ಯತೇ -

(ಭಾಷ್ಯಾರ್ಥ)

ಇನ್ನು ಈಗ ಕರ್ಮದ ಮೂರು ಬಗೆಯನ್ನು ಹೇಳುತ್ತಾನೆ :-

ನಿಯತಂ ಸಂಹಿತಮರಾಗದ್ವೇಷತಃಕೃತಮ್ |

ಅಫಲಪ್ರೇಪ್ಸುನಾ ಕರ್ಮ ಯತ್ ತತ್ ಸಾತ್ತ್ವಿಕಮುಚ್ಯತೇ ||೨೩||

೨೩. ನಿಯತವಾಗಿ ಸಂಹಿತವಾಗಿ ರಾಗದ್ವೇಷಗಳಿಲ್ಲದೆ ಫಲವನ್ನು ಪಡೆಯಬೇಕೆಂಬ ಇಚ್ಛೆಯಿಲ್ಲದವನು ಮಾಡಿದ ಕರ್ಮವಿದೆಯಲ್ಲ, ಅದು ಸಾತ್ತ್ವಿಕವೆನಿಸುತ್ತದೆ.

1. ದಿಗಂಬರಯತಿಗಳು.

2. ಸೂ.ಭಾ. ೨-೨-೩೫ (ಭಾ. ಭಾ. ೨೦)ರಲ್ಲಿ ಈ ವಾದವನ್ನು ಖಂಡಿಸಿದೆ.

3. ಆಚಾರ್ಯರ ಕಾಲಕ್ಕೆ ಶಿಲೆ, ಮರ - ಮುಂತಾದದ್ದರಲ್ಲಿ ದೇವತಾಪ್ರತಿಮೆಗಳನ್ನು ಪೂಜೆಮಾಡುತ್ತಿದ್ದರೆಂಬುದಕ್ಕೆ ಒಂದು ಸೂಚನೆಯಿದು.

4. ಸ್ವಲ್ಪವಾದದ್ದನ್ನೇ ಎಲ್ಲವೆಂಬ ಭ್ರಾಂತಿಯು.

(ಭಾಷ್ಯ)

೧೦೪೮. ನಿಯತಂ ನಿತ್ಯಮ್ | ಸಜ್ಜರಹಿತಮ್ ಆಸಕ್ತಿವರ್ಜಿತಮ್ | ಅರಾಗದ್ವೇಷತಃಕೃತಮ್ | ರಾಗಪ್ರಯುಕ್ತೇನ ದ್ವೇಷಪ್ರಯುಕ್ತೇನ ಚ ಕೃತಂ ರಾಗದ್ವೇಷತಃಕೃತಮ್ | ತದ್ವಿಪರೀತಮ್ ಅರಾಗದ್ವೇಷತಃಕೃತಮ್ | ಅಫಲಪ್ರೇಪ್ಸುನಾ ಫಲಂ ಪ್ರೇಪ್ಸತಿ ಇತಿ ಫಲಪ್ರೇಪ್ಸುಃ ಫಲತ್ಯಷ್ಟಃ | ತದ್ವಿಪರೀತೇನ ಅಫಲಪ್ರೇಪ್ಸುನಾ ಕರ್ತ್ರಾ ಕೃತಂ ಕರ್ಮ ಯತ್ ತತ್ ಸಾತ್ವಿಕಮ್ ಉಚ್ಯತೇ ||೨೩||

(ಭಾಷ್ಯಾರ್ಥ)

ನಿಯತವಾದದ್ದು, ನಿತ್ಯವಾದದ್ದು. ಸಂಗರಹಿತವು, ಆಸಕ್ತಿಯಿಲ್ಲದೆ ಮಾಡಿದ್ದು.¹ ಅರಾಗದ್ವೇಷತಃಕೃತ : ರಾಗದಿಂದ ಪ್ರೇರಿತನೂ ದ್ವೇಷದಿಂದ ಪ್ರೇರಿತನೂ ಮಾಡಿದ್ದು ರಾಗದ್ವೇಷತಃಕೃತವು ; ಅದಕ್ಕೆ ವಿರುದ್ಧವಾದದ್ದು ಅರಾಗದ್ವೇಷತಃಕೃತ. ಅಫಲಪ್ರೇಪ್ಸುವಾದವನಿಂದ : ಫಲವನ್ನು ಪಡೆಯಬೇಕೆಂದು ಇಚ್ಛಿಸುವವನು ಫಲಪ್ರೇಪ್ಸು ; ಫಲದ ಬಯಕೆಯುಳ್ಳವನು (ಎಂದರ್ಥ) ; ಅದಕ್ಕೆ ವಿರುದ್ಧವಾಗಿರುವ ಅಫಲಪ್ರೇಪ್ಸುವಾದ ಕರ್ತೃವಿನಿಂದ ಮಾಡಲ್ಪಟ್ಟಿದ್ದು. (ಈ ಬಗೆಯ) ಕರ್ಮವಿರುವದಲ್ಲ, ಅದು ಸಾತ್ವಿಕವೆನಿಸುತ್ತದೆ.

ಯತ್ ತು ಕಾಮೇಪ್ಸುನಾ ಕರ್ಮ ಸಾಹಜ್ಜಾರೇಣ ವಾ ಪುನಃ |

ಕ್ರಿಯತೇ ಬಹುಲಾಯಾಸಂ ತದ್ರಾಜಸಮುದಾಹೃತಮ್ ||೨೪||

೨೪. ಆದರೆ ಯಾವ ಕರ್ಮವು ಕಾಮೇಪ್ಸುವಿನಿಂದ ಅಥವಾ ಅಹಂಕಾರವುಳ್ಳವನಿಂದ ಬಹಳ ಆಯಾಸದಿಂದ ಮಾಡಲ್ಪಡುವದೋ ಅದು ರಾಜಸವೆನಿಸುತ್ತದೆ.

(ಭಾಷ್ಯ)

೧೦೪೯. ಯತ್ ತು ಕಾಮೇಪ್ಸುನಾ ಕರ್ಮಫಲಪ್ರೇಪ್ಸುನಾ ಇತ್ಯರ್ಥಃ | ಕರ್ಮ ಸಾಹಜ್ಜಾರೇಣ ವಾ | ಸಾಹಜ್ಜಾರೇಣ ಇತಿ ನ ತತ್ತ್ವಜ್ಞಾನಾಪೇಕ್ಷಯಾ, ಕಿಂ ತರ್ಹಿ ಲೌಕಿಕಶ್ರೋತ್ರಿಯನಿರಹಜ್ಜಾರಾಪೇಕ್ಷಯಾ | ಯೋ ಹಿ ಪರಮಾರ್ಥ

1. ನಾನು ಮಾಡುತ್ತೇನೆಂಬ ಆಸಕ್ತಿಯಿಲ್ಲದೆ ಜ್ಞಾನಿಯು ಅಕರ್ತೃತ್ವಬುದ್ಧಿಯಿಂದಲೂ ಕರ್ಮಯೋಗಿಯು ಈಶ್ವರಾರ್ಥವಾಗಿ ಆತನ ಭೃತ್ಯನಂತೆ ಮಾಡುತ್ತಿದೇನೆಂಬ ಬುದ್ಧಿಯಿಂದಲೂ ಮಾಡುವ ಕರ್ಮವು ಇಂಥದ್ದು. ಜ್ಞಾನಿಯ ಕರ್ಮವು ಅಕರ್ಮವೇ ಆದ್ದರಿಂದ ಇಲ್ಲಿ ಕರ್ಮಯೋಗಿಯ ಕರ್ಮವನ್ನೇ ಇಟ್ಟುಕೊಳ್ಳಬಹುದು.

ನಿರಹಜ್ಞಾರಃ ಆತ್ಮವಿತ್ ನ ತಸ್ಯ ಕಾಮೇಪ್ಪುತ್ಸಬಹುಲಾಯಾಸಕರ್ತೃತ್ವಪ್ರಾಪ್ತಿರಸ್ತಿ | ಸಾತ್ವಿಕಸ್ಯಾಪಿ ಕರ್ಮಣಃ ನಾತ್ಮವಿತ್¹ ಸಾಹಜ್ಞಾರಃ ಕರ್ತಾ, ಕಿಮುತ ರಾಜಸ ತಾಮಸಯೋಃ | ಲೋಕೇ² ಅನಾತ್ಮವಿದಪಿ ಶ್ರೋತ್ರಿಯಃ ನಿರಹಜ್ಞಾರ ಉಚ್ಯತೇ | 'ನಿರಹಜ್ಞಾರೋಽಯಂ ಬ್ರಾಹ್ಮಣಃ' ಇತಿ | ತಸ್ಮಾತ್ ತದಪೇಕ್ಷಯೈವ 'ಸಾಹಜ್ಞಾರೇಣ ವಾ' ಇತ್ಯುಕ್ತಮ್ | ಪುನಃಶಬ್ದಃ ಪಾದಪೂರಣಾರ್ಥಃ | ಕ್ರಿಯತೇ ಬಹುಲಾ ಯಾಸಂ ಕರ್ತ್ರಾ ಮಹತಾ ಆಯಾಸೇನ ನಿರ್ವರ್ತೃತೇ ತತ್ ಕರ್ಮ ರಾಜಸಮ್ ಉದಾಹೃತಮ್ ||೨೪||

(ಭಾಷಾರ್ಥ)

ಆದರೆ ಯಾವ ಕರ್ಮವು ಕಾಮೇಪ್ಪುವಿನಿಂದ : ಕರ್ಮಫಲವನ್ನು ಪಡೆಯ ಬೇಕೆಂಬ ಇಚ್ಛೆಯುಳ್ಳವನಿಂದ ಎಂದರ್ಥ. ಅಥವಾ ಅಹಂಕಾರವುಳ್ಳವನಿಂದ - (ಇಲ್ಲಿ) ಅಹಂಕಾರವುಳ್ಳವನಿಂದ ಎಂದಿರುವುದು ತತ್ತ್ವಜ್ಞಾನಕ್ಕೆ ಹೋಲಿಸಿ (ಹೇಳಿ) ದ್ದಲ್ಲ, ಮತ್ತೇನೆಂದರೆ ಲೋಕದಲ್ಲಿ ಶ್ರೋತ್ರಿಯನ ನಿರಹಂಕಾರಕ್ಕೆ ಹೋಲಿಸಿ (ಹೇಳಿದ್ದು)³ ; ಏಕೆಂದರೆ ನಿಜವಾಗಿಯೂ ನಿರಹಂಕಾರನಾದ ಆತ್ಮಜ್ಞಾನಿಯಿರುವ ನಲ್ಲ, ಅವನಿಗೆ ಕಾಮೇಪ್ಪುತ್ಸ(ವಾಗಲಿ) ಬಹುಲಾಯಾಸದಿಂದ (ಕರ್ಮವನ್ನು) ಮಾಡುವದೆಂಬುದಾಗಲಿ ಬರುವ ಹಾಗೆಯೇ ಇಲ್ಲ.⁴ ಸಾತ್ವಿಕಕರ್ಮವನ್ನು ಕೂಡ ಆತ್ಮಜ್ಞಾನಿಯು ಅಹಂಕಾರದಿಂದ ಮಾಡುವಂತಿಲ್ಲ ; ಇನ್ನು ರಾಜಸತಾಮಸ ಕರ್ಮಗಳನ್ನು (ಅವನು) ಮಾಡಲಾರನೆಂದು ಹೇಳುವದೇನಿದೆ ?⁵ ಲೋಕದಲ್ಲಿ 'ಈ ಬ್ರಾಹ್ಮಣನು ನಿರಹಂಕಾರಿ' ಎಂದು ಹೇಳುವಾಗ ಅನಾತ್ಮಜ್ಞಾನಾದ ಶ್ರೋತ್ರಿಯನನ್ನು

1. ಮುದ್ರಿತಪಾಠದಲ್ಲಿರುವ 'ಅನಾತ್ಮವಿತ್' ಎಂಬುದನ್ನು ಹೀಗೆ ತಿದ್ದಿಕೊಂಡಿದೆ. ಇದರ ಅನುವಾದದ ಟಿಪ್ಪಣಿಯನ್ನು ನೋಡಿ.

2. 'ಲೌಕಿಕೈಃ' ಮ|| ವಾ||

3. ತತ್ತ್ವಜ್ಞಾನಿಯು ನಿರಹಂಕಾರಿಯು, ರಾಜಸಕರ್ಮಿಯು ಸಾಹಂಕಾರಿಯು ಎಂದು ಹೇಳುವವದಕ್ಕೆ ಬಂದದ್ದಲ್ಲ, ಸಾತ್ವಿಕಕರ್ಮಿಯು ನಿರಹಂಕಾರಿಯು, ರಾಜಸಕರ್ಮಿಯು ಸಾಹಂಕಾರಿಯು ಎಂದು ಹೇಳುವದಕ್ಕೆ ಬಂದದ್ದು.

4. ಏಕೆಂದರೆ ಅವನಿಗೆ ಕರ್ತೃತ್ವಬುದ್ಧಿಯೇ ಇರುವದಿಲ್ಲ.

5. 'ಅನಾತ್ಮವಿತ್' ಎಂದು ವ್ಯಾಖ್ಯಾನಾನುಸಾರಿಯಾದ ಪಾಠ. ಆಗ ಅನಾತ್ಮಜ್ಞಾನು ಸಾತ್ವಿಕಕರ್ಮವನ್ನು ಕೂಡ ಅಹಂಕಾರದಿಂದಲೇ ಮಾಡುತ್ತಾನೆ ಎಂದು ಅರ್ಥವಾಗುತ್ತದೆ. ಜ್ಞಾನಿಗೆ ಅಹಂಕಾರದ ಪ್ರಸಕ್ತಿಯೇ ಇಲ್ಲ, ಅವನು ಯಾವ ಕರ್ಮಕ್ಕೂ ಕರ್ತೃವೇ ಅಲ್ಲ ; ಆದ್ದರಿಂದ ಅವನಿಗೆ ಹೋಲಿಸುವುದು ಆಗುವದಿಲ್ಲ ಎಂದು ೧೨ ನೆಯ ಶ್ಲೋಕದ ಆಧಾರದಿಂದ ನಾವು ಅರ್ಥವನ್ನು ಮಾಡಿರುತ್ತೇವೆ.

ಕೂಡ ಅಹಂಕಾರರಹಿತನೆಂದು¹ ಕರೆಯುವದುಂಟು. ಆದ್ದರಿಂದ ಅವನಿಗೆ ಹೋಲಿ ಸಿಯೇ 'ಅಹಂಕಾರದಿಂದಲಾಗಲಿ' ಎಂದು ಹೇಳಿರುತ್ತದೆ (ಎಂದು ನಿಶ್ಚಯಿಸಬೇಕು. ಇಲ್ಲಿ) ಪುನಃ ಎಂಬ ಶಬ್ದವನ್ನು ಶ್ಲೋಕದ ಪಾದವನ್ನು ಪೂರ್ತಿಮಾಡುವದಕ್ಕೆ ಉಪ ಯೋಗಿಸಿರುತ್ತದೆ.² (ಯಾವ ಇಂಥ ಕರ್ಮವು) ಬಹಳ ಆಯಾಸದಿಂದ ಹೆಚ್ಚಿನ ಶ್ರಮದಿಂದ ಕರ್ತೃವಿನಿಂದ ಮಾಡಲ್ಪಡುತ್ತದೆಯೋ ಆ ಕರ್ಮವು ರಾಜಸವೆನಿಸುತ್ತದೆ.

ಅನುಬಂಧಂ ಕ್ಷಯಂ ಹಿಂಸಾಮನಪೇಕ್ಷ ಚ ಪೌರುಷಮ್ |

ಮೋಹಾದಾರಭ್ಯತೇ ಕರ್ಮ ಯತ್ತತ್ತಾಮಸಮುಚ್ಯತೇ ||೨೫||

೨೫. ಅನುಬಂಧವನ್ನೂ ಕ್ಷಯವನ್ನೂ ಹಿಂಸೆಯನ್ನೂ ಪೌರುಷವನ್ನೂ ಲೆಕ್ಕಿಸದೆ ಯಾವ ಕರ್ಮವನ್ನು ಮೋಹದಿಂದ ಮಾಡುವರೋ ಅದು ತಾಮಸವೆನಿಸುತ್ತದೆ.

(ಭಾಷ್ಯ)

೧೦೫೦. ಅನುಬಂಧಮ್ | ಪಶ್ಚಾದ್ಭಾವಿ ಯತ್ ವಸ್ತು ಸಃ ಅನುಬಂಧಃ ಉಚ್ಯತೇ | ತಂ ಚ ಅನುಬಂಧಮ್ | ಕ್ಷಯಮ್ | ಯಸ್ಮಿನ್ ಕರ್ಮಣಿ ಕ್ರಿಯ ಮಾಣೇ ಶಕ್ತಿಕ್ಷಯಃ ಅರ್ಥಕ್ಷಯೋ ವಾ ಸ್ಯಾತ್ ತಂ ಕ್ಷಯಮ್ | ಹಿಂಸಾಂ ಪ್ರಾಣಿಪೀಡಾಂ ಚ | ಅನಪೇಕ್ಷ ಚ ಪೌರುಷಂ ಪುರುಷಕಾರಮ್, 'ಶಕ್ನೋಮಿ ಇದಂ ಕರ್ಮ ಸಮಾಪಯಿತುಮ್ ಇತ್ಯೇವಮ್ ಆತ್ಮಸಾಮರ್ಥ್ಯಮ್ | ಇತ್ಯೇತಾನಿ ಅನುಬಂಧಾದಿನಿ ಅನಪೇಕ್ಷ ಪೌರುಷಾನ್ತಾನಿ ಮೋಹಾತ್ ಅವಿವೇಕತಃ ಆರಭ್ಯತೇ ಕರ್ಮ ಯತ್ ತತ್ ತಾಮಸಂ ತಮೋನಿವ್ಯತ್ತಮ್ ಉಚ್ಯತೇ ||೨೫||

(ಭಾಷ್ಯಾರ್ಥ)

ಅನುಬಂಧವನ್ನೂ - ಕಡೆಗೆ ಆಗುವ (ಪರಿಣಾಮ)ವಸ್ತು ಯಾವದೋ ಅದು ಅನುಬಂಧವೆನಿಸುತ್ತದೆ. ಆ ಅನುಬಂಧವನ್ನೂ ; ಕ್ಷಯವನ್ನೂ ; ಯಾವ ಕರ್ಮವನ್ನು ಮಾಡಿದರೆ ಶಕ್ತಿಯ ಕ್ಷಯವಾಗಲಿ ಹಣದ ಕ್ಷಯವಾಗಲಿ ಆಗುವದೋ ಆ ಕ್ಷಯವನ್ನೂ ; ಹಿಂಸೆಯನ್ನೂ ಪ್ರಾಣಿಗಳಿಗೆ (ಆಗುವ) ಪೀಡೆಯನ್ನೂ ; ಪೌರುಷ

1. ಗರ್ವವಿಲ್ಲದವನು ಎಂಬರ್ಥದಲ್ಲಿ ಜನರು ನಿರಹಂಕಾರಿ ಎಂದು ಪ್ರಯೋಗಿಸುತ್ತಾರೆ. ಇಂಥ ಕರ್ಮವನ್ನು ಮಾಡುತ್ತೇನೆಂಬ ಗರ್ವದಿಂದ ಮಾಡಿದ್ದು ರಾಜಸಕರ್ಮವೆಂಬ ಅಭಿಪ್ರಾಯವು ಪ್ರಕೃತಶ್ಲೋಕದಿಂದ ಹೊರಡುತ್ತದೆ. ಗರ್ವವಿಲ್ಲದೆ ಮಾಡಿದ ಸಾತ್ವಿಕಕರ್ಮವನ್ನು ಕೂಡ ಅಹಂಭಾವವುಳ್ಳ (ಕರ್ತೃತ್ವಬುದ್ಧಿಯುಳ್ಳ)ವನೇ ಮಾಡುತ್ತಾನೆಂಬುದು ಸ್ಪಷ್ಟ.

2. ಅದಕ್ಕೆ ಮತ್ತೂ ಎಂಬರ್ಥವೇನೂ ಇಲ್ಲವೆಂದು ಭಾವ.

ವನ್ನೂ ಅಪೇಕ್ಷಿಸದೆ . ಪುರುಷಕಾರವನ್ನೂ ಈ ಕರ್ಮವನ್ನು ಮುಗಿಸಲಾಪೆನು ಎಂಬೀ ತನ್ನ ಸಾಮರ್ಥ್ಯವನ್ನೂ - ಹೀಗೆ ಅನುಬಂಧವೇ ಮುಂತಾಗಿ ಪೌರುಷದವರೆಗಿನ ಇವುಗಳನ್ನು - ಲೆಕ್ಕಿಸದೆ ಮೋಹದಿಂದ ಅವಿವೇಕದಿಂದ ಯಾವ ಕರ್ಮವನ್ನು ಮಾಡುವರೋ ಅದು ತಾಮಸವು, ತಮಸ್ಸಿನಿಂದಾದದ್ದು ಎನಿಸುತ್ತದೆ.

ಕರ್ತೃವಿನಲ್ಲಿ ಗುಣಭೇದದಿಂದ ಮೂರು ಬಗೆ

(ಭಾಷ್ಯ)

೧೦೫೧. ಇದಾನೀಂ ಕರ್ತೃಭೇದಃ ಉಚ್ಯತೇ¹ |

(ಭಾಷ್ಯಾರ್ಥ)

ಈಗ ಕರ್ತೃವಿನ ಭೇದವನ್ನು ಹೇಳುತ್ತಾನೆ :-

ಮುಕ್ತಸಂಸ್ಥಾನಹಂವಾದೀ ಧೃತ್ಯುತ್ಸಾಹಸಮನ್ವಿತಃ |

ಸಿದ್ಧಸಿದ್ಧೋರ್ನಿರ್ವಿಕಾರಃ ಕರ್ತಾ ಸಾತ್ತ್ವಿಕ ಉಚ್ಯತೇ ||೨೬||

೨೬. ಮುಕ್ತಸಂಗನು, ಅನಹಂವಾದಿಯು, ಧೃತ್ಯುತ್ಸಾಹಸಮನ್ವಿತನು, ಸಿದ್ಧಿ, ಅಸಿದ್ಧಿ - ಇವುಗಳ (ವಿಷಯದಲ್ಲಿ) ನಿರ್ವಿಕಾರನು - (ಇಂಥ) ಕರ್ತೃವು ಸಾತ್ತ್ವಿಕನೆನಿಸುತ್ತಾನೆ.

(ಭಾಷ್ಯ)

೧೦೫೨. ಮುಕ್ತಸಂಸ್ಥಾನಃ | ಮುಕ್ತಃ ಪರಿತ್ಯಕ್ತಃ ಸಂಜ್ಞಃ ಯೇನ ಸಃ ಮುಕ್ತಸಂಸ್ಥಾನಃ | ಅನಹಂವಾದೀ | ನಾಹಂವದನಶೀಲಃ | ಧೃತ್ಯುತ್ಸಾಹಸಮನ್ವಿತಃ, ಧೃತಿಃ ಧಾರಣಮ್ ಉತ್ಸಾಹಃ ಉದ್ಯಮಃ, ತಾಭ್ಯಾಂ ಸಮನ್ವಿತಃ ಸಂಯುಕ್ತಃ ಧೃತ್ಯುತ್ಸಾಹಸಮನ್ವಿತಃ | ಸಿದ್ಧಸಿದ್ಧೋಃ ಕ್ರಿಯಮಾಣಸ್ಯ ಕರ್ಮಣಃ ಫಲಸಿದ್ಧೌ ಅಸಿದ್ಧೌ ಚ ಸಿದ್ಧಸಿದ್ಧೋಃ ನಿರ್ವಿಕಾರಃ | ಕೇವಲಂ ಶಾಸ್ತ್ರಪ್ರಮಾಣೇನ ಪ್ರಯುಕ್ತಃ ನ ಫಲರಾಗಾದಿನಾ ಯಃ ಸ ನಿರ್ವಿಕಾರಃ ಉಚ್ಯತೇ | ಏವಂಭೂತಃ ಕರ್ತಾ ಯಃ ಸ ಸಾತ್ತ್ವಿಕಃ ಉಚ್ಯತೇ ||೨೬||

(ಭಾಷ್ಯಾರ್ಥ)

ಮುಕ್ತಸಂಗನು : ಯಾವನಿಂದ ಸಂಗವು ಮುಕ್ತವಾಗಿರುತ್ತದೆಯೋ ಬಿಡಲ್ಪಟ್ಟಿರುವುದೋ ಅವನು ಮುಕ್ತಸಂಗನು. ಅನಹಂವಾದಿ : ನಾನು ಎಂದು ಹೇಳಿಕೊಳ್ಳುವ ಸ್ವಭಾವವಿಲ್ಲದವನು. ಧೃತ್ಯುತ್ಸಾಹಸಮನ್ವಿತನು : ಧೃತಿ ಎಂದರೆ ಹಿಡಿದೆತ್ತಿಕೊಳ್ಳು

1. ನಿ|| ದಲ್ಲಿ ಈ ವಾಕ್ಯವಿಲ್ಲ.

ವದು ; ಉತ್ಸಾಹವೆಂದರೆ ಉದ್ಯೋಗ(ಶೀಲತೆ). ಆ (ಧೃತುತ್ಸಾಹಗಳಿಂದ) ಸಮನ್ವಿತನು, ಒಡಗೂಡಿರುವವನು ಧೃತುತ್ಸಾಹಸಮನ್ವಿತನು. ಸಿದ್ಧಸಿದ್ಧಿಗಳಲ್ಲಿ - ಮಾಡುವ ಕರ್ಮದ ಫಲವು ಕೈಗೂಡಲಿ ಕೈಗೂಡದಿರಲಿ, (ಆ) ಸಿದ್ಧಿ ಮತ್ತು ಅಸಿದ್ಧಿ(ಯ ವಿಷಯದಲ್ಲಿ) ನಿರ್ವಿಕಾರನಾಗಿರುವನೋ (ಎಂದರ್ಥ). ಬರಿಯ ಶಾಸ್ತ್ರಪ್ರಮಾಣದಿಂದ ಪ್ರೇರಿತನಾಗಿರುವನೇ ಹೊರತು ಫಲದ ಆಸೆಯೇ ಮುಂತಾದವುಗಳಿಂದ¹ ಯಾವನು (ಪ್ರೇರಿತ)ನಾಗಿರುವದಿಲ್ಲವೋ ಅವನು ನಿರ್ವಿಕಾರನೆನಿಸುವನು. ಇಂಥ ಕರ್ತೃವಿರುವನಲ್ಲ, ಅವನು ಸಾತ್ವಿಕನೆನಿಸುತ್ತಾನೆ.

ರಾಗೀ ಕರ್ಮಫಲಪ್ರೇಪ್ಸುರ್ಬೋ ಹಿಂಸಾತ್ಮಕೋಽಶುಚಿಃ |

ಹರ್ಷಶೋಕಾನ್ವಿತಃ ಕರ್ತಾ ರಾಜಸಃ ಪರಿಕೀರ್ತಿತಃ

||೨೭||

೨೭. ರಾಗಿಯೂ ಕರ್ಮಫಲಪ್ರೇಪ್ಸುವೂ ಲುಬ್ಧನೂ ಹಿಂಸಾತ್ಮಕನೂ ಅಶುಚಿಯೂ ಹರ್ಷಶೋಕಾನ್ವಿತನೂ ಆದ ಕರ್ತನು ರಾಜಸನೆನಿಸಿರುತ್ತಾನೆ.

(ಭಾಷ್ಯ)

೧೦೫೩. ರಾಗೀ | ರಾಗಃ ಅಸ್ತಿ ಇತಿ ರಾಗೀ | ಕರ್ಮಫಲಪ್ರೇಪ್ಸುಃ ಕರ್ಮ ಫಲಾರ್ಥೀ | ಲುಬ್ಧಃ ಪರದ್ರವ್ಯೇಷು ಸಂಜಾತತ್ಯಷ್ಟಃ | ತೀರ್ಥಾದೌ ಸ್ವದ್ರವ್ಯಾ ಪರಿತ್ಯಾಗೀ ವಾ | ಹಿಂಸಾತ್ಮಕಃ ಪರಪೀಡಾಕರಸ್ವಭಾವಃ | ಅಶುಚಿಃ ಬಾಹ್ಯಾಂತಃ ಶೌಚವರ್ಜಿತಃ | ಹರ್ಷಶೋಕಾನ್ವಿತಃ | ಇಷ್ಟಪ್ರಾಪ್ತೌ ಹರ್ಷಃ ಅನಿಷ್ಟಪ್ರಾಪ್ತೌ ಇಷ್ಟವಿಯೋಗೇ ಚ ಶೋಕಃ ತಾಭ್ಯಾಂ ಹರ್ಷಶೋಕಾಭ್ಯಾಮ್ ಅನ್ವಿತಃ ಸಂಯುಕ್ತಃ | ತಸ್ಯೈವ ಚ ಕರ್ಮಣಃ ಸಂಪತ್ತಿವಿಪತ್ತಿಭ್ಯಾಂ² ಹರ್ಷಶೋಕೌ ಸ್ಯಾತಾಮ್ | ತಾಭ್ಯಾಂ ಸಂಯುಕ್ತಃ | ಯಃ ಕರ್ತಾ ಸಃ ರಾಜಸಃ ಪರಿಕೀರ್ತಿತಃ ||೨೭||

(ಭಾಷ್ಯಾರ್ಥ)

ರಾಗಿಯು ಎಂದರೆ ರಾಗವುಳ್ಳವನು ;³ ಕರ್ಮಫಲಪ್ರೇಪ್ಸುಃ : ಕರ್ಮಫಲವನ್ನು ಬಯಸುವವನು ; ಲುಬ್ಧನು : ಮತ್ತೊಬ್ಬರ ವಸ್ತುಗಳಲ್ಲಿ ಬಯಕೆಯುಂಟಾಗಿರುವವನು, ಅಥವಾ ತೀರ್ಥಾದಿಗಳಲ್ಲಿ ತನ್ನ ದ್ರವ್ಯವನ್ನು ದಾನಮಾಡದವನು ; ಹಿಂಸಾತ್ಮಕನು : ಮತ್ತೊಬ್ಬರಿಗೆ ತೊಂದರೆಯನ್ನು ಮಾಡುವ ಸ್ವಭಾವದವನು ; ಅಶುಚಿಯು : ಹೊರಗಿನ ಮತ್ತು ಒಳಗಿನ ಶುಚಿತ್ವವಿಲ್ಲದವನು ; ಹರ್ಷ

1. ಫಲದಿಂದಾಗುವ ಸುಖದ ಆಸೆ ಮುಂತಾದದ್ದರಿಂದ.

2. 'ಸಂಪತ್ತಿವಿಪತ್ತೋಃ' ನಿ|| ಗು||

3. ವಿಷಯಗಳ ರಾಗದಿಂದ ಕದಡಿದ ಚಿತ್ತವುಳ್ಳವನು.

ಶೋಕಾನ್ವಿತನು : ಬೇಕಾದದ್ದು ದೊರೆತರೆ ಹರ್ಷವೂ, ಬೇಡವಾದದ್ದು ಬಂದೊದ ಗಿದರೂ ಬೇಕಾದದ್ದು (ತನ್ನನ್ನು ಬಿಟ್ಟು) ಅಗಲಿದರೂ ಶೋಕವೂ (ಆಗುವವಲ್ಲ), ಆ ಹರ್ಷಶೋಕಗಳಿಂದ ಅನ್ವಿತನಾದವನು, ಒಡಗೂಡಿದವನು. ಅದೇ ಕರ್ಮವು ನೆರವೇರಿದರೂ ಕೆಟ್ಟರೂ ಹರ್ಷಶೋಕಗಳು ಆಗಬಹುದು ; ಆ (ಹರ್ಷಶೋಕ) ಗಳಿಂದ ಒಡಗೂಡಿದವನು (ಹರ್ಷಶೋಕಾನ್ವಿತನು). ಯಾವ ಕರ್ತನು (ಇಂಥ ವನೋ) ಅವನು ರಾಜಸನೆನಿಸಿರುತ್ತಾನೆ.

ಅಯುಕ್ತಃ ಪ್ರಾಕೃತಃ ಸ್ತಬ್ಧಃ ಶರೋ ನೈಕೃತಿಕೋಽಲಸಃ |

ವಿಷಾದೀ ದೀರ್ಘಸೂತ್ರೀ ಚ ಕರ್ತಾ ತಾಮಸ ಉಚ್ಯತೇ ||೨೮||

೨೮. ಅಯುಕ್ತನೂ ಪ್ರಾಕೃತನೂ ಸ್ತಬ್ಧನೂ ಶರನೂ ನೈಕೃತಿಕನೂ ಅಲಸನೂ ವಿಷಾದಿಯೂ ದೀರ್ಘಸೂತ್ರಿಯೂ (ಆದ) ಕರ್ತನು ತಾಮಸ ನೆನಿಸುತ್ತಾನೆ.

(ಭಾಷ್ಯ)

೧೦೫೪. ಅಯುಕ್ತಃ ಅಸಮಾಹಿತಃ¹ | ಪ್ರಾಕೃತಃ ಅತ್ಯನ್ತಾಸಂಸ್ಪೃತಬುದ್ಧಿಃ ಬಾಲಸಮಃ | ಸ್ತಬ್ಧಃ ದಣ್ಣವತ್ ನ ನಮತಿ ಕಸ್ಮೈಚಿತ್ | ಶರಃ ಮಾಯಾವೀ ಶಕ್ತಿಗೂಹನಕಾರೀ | ನೈಕೃತಿಕಃ ಪರವೃತ್ತಿಚ್ಛೇದಪರಃ² | ಅಲಸಃ ಅಪ್ರವೃತ್ತಿಶೀಲಃ ಕರ್ತವ್ಯೇಷ್ಟಪಿ | ವಿಷಾದೀ³ ಸರ್ವದಾ ಅವಸನ್ನಸ್ವಭಾವಃ | ದೀರ್ಘಸೂತ್ರೀ ಚ ಕರ್ತವ್ಯಾನಾಂ ದೀರ್ಘಪ್ರಸಾರಣಃ ಸರ್ವದಾ ಮನ್ನಸ್ವಭಾವಃ⁴ | ಯತ್ ಅದ್ಯ ಶ್ಲೋ ವಾ ಕರ್ತವ್ಯಂ ತತ್ ಮಾಸೇನಾಪಿ ನ ಕರೋತಿ | ಯಶ್ಚ ಏವಂಭೂತಃ ಸ ಕರ್ತಾ ತಾಮಸ ಉಚ್ಯತೇ ||೨೮||

(ಭಾಷ್ಯಾರ್ಥ)

ಅಯುಕ್ತನು : (ಚಿತ್ತ) ಸಮಾಧಾನವಿಲ್ಲದವನು ; ಪ್ರಾಕೃತನು : ಸ್ವಲ್ಪವೂ ಸಂಸ್ಕಾರವಿಲ್ಲದ ಬುದ್ಧಿಯವನು, ಹುಡುಗನಂತೆ ಇರುವವನು ; ಸ್ತಬ್ಧನು : ಯಾರಿಗೂ

1. "ಅಯುಕ್ತಃ ನ ಯುಕ್ತಃ ಅಸಮಾಹಿತಃ" ಮ|| ಮೈ||

2. "ಪರವಿಭೇದನಪರಃ" ಮ|| ಮೈ|| ; "ನೈಷ್ಠೃತಿಕಃ ಪರವೃತ್ತಿಚ್ಛೇದನಪರಃ" ನಿ||

3. "ವಿಷಾದೀ ವಿಷಾದವಾನ್ ಸರ್ವದಾ" ನಿ||

4. "ಸರ್ವದಾ ಮನ್ನಸ್ವಭಾವಃ" ಎಂಬುದು ನಿ|| ದಲ್ಲಿಲ್ಲ.

ದಂಡವತ್ಪ್ರಣಾಮವನ್ನು ಮಾಡದವನು ; ಶರನು : ಮಾಯಾವಿಯು ಶಕ್ತಿಯನ್ನು ಮುಚ್ಚಿಕೊಳ್ಳುವವನು ; ನೈಕೃತಿಕನು : ಮತ್ತೊಬ್ಬರ ವೃತ್ತಿಯನ್ನು ಹಾಳುಮಾಡುವವನು ; ಅಲಸನು : ಮಾಡಬೇಕಾದ (ಕೆಲಸ)ಗಳಲ್ಲಿಯೂ ತೊಡಗದೆ ಇರುವವನು ; ವಿಷಾದಿಯು : ಯಾವಾಗಲೂ (ಮನಸ್ಸು) ಕುಸಿದ ಸ್ವಭಾವದವನು ; ದೀರ್ಘಸೂತ್ರಿ : ಮಾಡಬೇಕಾದ (ಕೆಲಸ)ಗಳನ್ನು ಬಹುಕಾಲ ಮುಂದೆ ಹಾಕುವವನು, ಯಾವಾಗಲೂ ನಿಧಾನವಾದ ಸ್ವಭಾವದವನು, ಇಂದೋ ನಾಳೆಯೋ ಮಾಡಬೇಕಾದದ್ದನ್ನು ತಿಂಗಳಾದರೂ ಮಾಡದೆ ಇರುವವನು. ಯಾವನು ಈ ರೀತಿಯಾಗಿರುವ ಕರ್ತವ್ಯೋ ಅವನು ತಾಮಸನೆನಿಸುತ್ತಾನೆ.

ಬುದ್ಧಿಧೃತಿಗಳಲ್ಲಿ ಗುಣಭೇದದಿಂದ ಮೂರು ಬಗೆ

ಬುದ್ಧೇರ್ಭೇದಂ ಧೃತೇಶ್ಚೈವ ಗುಣತಸ್ತ್ರಿವಿಧಂ ಶೃಣು |

ಪ್ರೋಚ್ಯಮಾನಮಶೇಷೇಣ ಪೃಥಕ್ತ್ವೇನ ಧನಂಜಯ

||೨೯||

೨೯. ಧನಂಜಯನೆ, ಬುದ್ಧಿಯ ಮತ್ತು ಧೃತಿಯ ಭೇದವು ಗುಣದಿಂದ ಮೂರು ಬಗೆಯಾಗಿರುವದನ್ನು ಅಶೇಷವಾಗಿ ಬೇರೆಬೇರೆಯಾಗಿ ಹೇಳುವದನ್ನು ಕೇಳು.

(ಭಾಷ್ಯ)

೧೦೧೫. ಬುದ್ಧೇಃ ಭೇದಂ ಧೃತೇಶ್ಚೈವ ಭೇದಂ ಗುಣತಃ ಸತ್ತ್ವಾದಿಗುಣತಃ ತ್ರಿವಿಧಂ ಶೃಣು ಇತಿ ಸೂತ್ರೋಪನ್ಯಾಸಃ | ಪ್ರೋಚ್ಯಮಾನಂ ಕಥ್ಯಮಾನಮ್ ಅಶೇಷೇಣ ನಿರವಶೇಷತಃ ಯಥಾವತ್ ಪೃಥಕ್ತ್ವೇನ ವಿವೇಕತಃ ಧನಂಜಯ | ದಿಗ್ವಿಜಯೇ ಮಾನುಷಂ ದೈವಂ ಚ ಪ್ರಭೂತಂ ಧನಂ ಜಿತವಾನ್, ತೇನ ಅಸೌ ಧನಂಜಯಃ ಅರ್ಜುನಃ ||೨೯||

(ಭಾಷ್ಯಾರ್ಥ)

ಬುದ್ಧಿಯ ಭೇದವನ್ನೂ ಧೃತಿಯ ಭೇದವನ್ನೂ ಗುಣದಿಂದ ಸತ್ತ್ವವೇ ಮುಂತಾದ ಗುಣದಿಂದ ಮೂರು ಬಗೆಯಾಗಿರುವದನ್ನು (ಹೇಳುವೆನು) ಕೇಳು - ಎಂದು (ಹೇಳಿರುವದು) ಸೂತ್ರರೂಪವಾಗಿ ಹೇಳಿದ್ದು.¹ ಅಶೇಷವಾಗಿ ಸ್ವಲ್ಪವೂ ಉಳಿಯದಂತೆ ಇದ್ದದ್ದು ಇದ್ದಹಾಗೆ ಬೇರೆಬೇರೆಯಾಗಿ ವಿಂಗಡಿಸಿ ಹೇಳುವದನ್ನು ತಿಳಿಸುವದನ್ನು

1. ಮುಂದೆ ವಿಸ್ತರಿಸಿ ಹೇಳುತ್ತೇನೆಂದು ತಿಳಿಸುವ ಸಂಗ್ರಹವಾದ ಪ್ರತಿಜ್ಞಾವಾಕ್ಯವು.

ಕೇಳಯ್ಯ, ಧನಂಜಯ. ದಿಗ್ವಿಜಯದಲ್ಲಿ¹ ಹೇರಳವಾಗಿ ಮಾನುಷ (ಧನವನ್ನೂ) ದೈವ²ಧನವನ್ನೂ ಗೆದ್ದುಕೊಂಡು ಬಂದನು ; ಅದರಿಂದ ಈ ಅರ್ಜುನನಿಗೆ ಧನಂಜಯನೆಂದು ಹೆಸರು.

ಪ್ರವೃತ್ತಿಂ ಚ ನಿವೃತ್ತಿಂ ಚ ಕಾರ್ಯಕಾರ್ಯೇ ಭಯಾಭಯೇ |

ಬನ್ಧಂ ಮೋಕ್ಷಂ ಚ ಯಾ ವೇತ್ತಿ ಬುದ್ಧಿಃ ಸಾ ಪಾರ್ಥ ಸಾತ್ವಿಕೀ ||೩೦||

೩೦. ಪಾರ್ಥನೆ, ಪ್ರವೃತ್ತಿಯನ್ನೂ ನಿವೃತ್ತಿಯನ್ನೂ ಕಾರ್ಯಕಾರ್ಯಗಳನ್ನೂ ಭಯಾಭಯಗಳನ್ನೂ ಬಂಧವನ್ನೂ ಮೋಕ್ಷವನ್ನೂ ಯಾವದು ತಿಳಿಯುವದೋ ಆ ಬುದ್ಧಿಯು ಸಾತ್ವಿಕವು.

(ಭಾಷ್ಯ)

೧೦೧೬. ಪ್ರವೃತ್ತಿಂ ಚ | ಪ್ರವೃತ್ತಿಃ ಪ್ರವರ್ತನಂ ಬನ್ಧಹೇತುಃ ಕರ್ಮಮಾರ್ಗಃ ಶಾಸ್ತ್ರವಿಹಿತವಿಷಯಃ³ | ನಿವೃತ್ತಿಂ ಚ | ನಿವೃತ್ತಿಃ ಮೋಕ್ಷಹೇತುಃ ಸಂನ್ಯಾಸಮಾರ್ಗಃ | ಬನ್ಧಮೋಕ್ಷಸಮಾನವಾಕ್ಯತ್ವಾತ್ ಪ್ರವೃತ್ತಿನಿವೃತ್ತೀ ಕರ್ಮಸಂನ್ಯಾಸಮಾರ್ಗೌ ಇತಿ ಅವಗಮ್ಯತೇ | ಕಾರ್ಯಕಾರ್ಯೇ ವಿಹಿತಪ್ರತಿಷಿದ್ಧೇ⁴ ಲೌಕಿಕೇ ವೈದಿಕೇ ವಾ⁵ ಶಾಸ್ತ್ರಬುದ್ಧೇಃ ಕರ್ತವ್ಯಾಕರ್ತವ್ಯೇ | ಕರಣಾಕರಣೇ ಇತ್ಯೇತತ್ | ಕಸ್ಯ ? ದೇಶಕಾಲಾದ್ಯಪೇಕ್ಷಯಾ ದೃಷ್ಟಾದೃಷ್ಟಾರ್ಥಾನಾಂ ಕರ್ಮಣಾಮ್ | ಭಯಾಭಯೇ | ಬಿಭೇತಿ ಅಸ್ಮಾತ್ ಇತಿ ಭಯಮ್ | ನ ಭಯಮ್ ಅಭಯಮ್ | ಭಯಂ ಚ ಅಭಯಂ ಚ ಭಯಾಭಯೇ | ದೃಷ್ಟಾದೃಷ್ಟ⁶ವಿಷಯಯೋಃ ಭಯಾಭಯಯೋಃ ಕಾರಣೇ ಇತ್ಯರ್ಥಃ | ಬನ್ಧಂ ಸಹೇತುಕಂ ಮೋಕ್ಷಂ ಚ ಸಹೇತುಕಂ ಯಾ ವೇತ್ತಿ ವಿಜಾನಾತಿ ಬುದ್ಧಿಃ ಸಾ ಪಾರ್ಥ ಸಾತ್ವಿಕೀ | ತತ್ರ ಜ್ಞಾನಂ ಬುದ್ಧೇಃ ವೃತ್ತಿಃ, ಬುದ್ಧಿಸ್ತು ವೃತ್ತಿಮತೀ | ದೃತಿರಪಿ ವೃತ್ತಿವಿಶೇಷ ಏವ ಬುದ್ಧೇಃ ||೩೦||

(ಭಾಷಾರ್ಥ)

ಪ್ರವೃತ್ತಿಯನ್ನೂ - ಪ್ರವೃತ್ತಿ ಎಂದರೆ ತೊಡಗುವದು, ಬಂಧಕ್ಕೆ ಕಾರಣವಾಗಿರುವ ಕರ್ಮಮಾರ್ಗವು ; (ಇದು) ಶಾಸ್ತ್ರದಲ್ಲಿ (ವಿಧಿಸಿರುವ) ಕರ್ಮಗಳ ವಿಷಯವು. (ಇದನ್ನೂ) ನಿವೃತ್ತಿಯನ್ನೂ - ನಿವೃತ್ತಿ ಎಂದರೆ ಮೋಕ್ಷಕ್ಕೆ ಕಾರಣ

1. ರಾಜಸೂಯಯಾಗದ ಕಾಲಕ್ಕೆ.

2. ಮನುಷ್ಯನಿಗೆ ಸೇರದೆ ಯಾರ ಸ್ವತ್ತೂ ಅಲ್ಲದಿದ್ದ ಧನ.

3. ನಿ|| ದಲ್ಲಿಲ್ಲ.

4. ಮ|| ದಲ್ಲಿಲ್ಲ.

5. ನಿ|| ದಲ್ಲಿಲ್ಲ.

6. 'ದೃಷ್ಟಾದೃಷ್ಟಯೋರೇವ' ಮ|| ; 'ದೃಷ್ಟಾದೃಷ್ಟಯೋಃ' ಮೈ ||

ವಾಗಿರುವ ಸಂನ್ಯಾಸಮಾರ್ಗವು. ಬಂಧಮೋಕ್ಷಗಳನ್ನು (ಹೇಳುವ) ವಾಕ್ಯದಲ್ಲಿಯೇ (ಇರುವ)ದರಿಂದ ಪ್ರವೃತ್ತಿನಿವೃತ್ತಿಗಳೆಂದರೆ ಕರ್ಮಮಾರ್ಗಸಂನ್ಯಾಸಮಾರ್ಗಗಳೆಂದು ಗೊತ್ತಾಗುತ್ತದೆ. (ಈ ಪ್ರವೃತ್ತಿ ನಿವೃತ್ತಿಗಳನ್ನು) ಕಾರ್ಯಕಾರ್ಯಗಳನ್ನು ಶಾಸ್ತ್ರಬುದ್ಧಿಯವನು¹ ಮಾಡಬೇಕಾದ ಅಥವಾ ಮಾಡಬಾರದ ಲೌಕಿಕವಾದ² ಅಥವಾ ವೈದಿಕವಾದ ಕರ್ತವ್ಯಾಕರ್ತವ್ಯಗಳನ್ನು ; ಮಾಡಬೇಕಾದದ್ದನ್ನೂ ಬಿಡಬೇಕಾದದ್ದನ್ನೂ ಎಂದರ್ಥ. ಯಾವದನ್ನು (ಮಾಡುವದು ಅಥವಾ ಬಿಡುವದು) ? ಎಂದರೆ ದೇಶ, ಕಾಲ ಮುಂತಾದವುಗಳಿಗೆ ತಕ್ಕಂತೆ ಈ ಲೋಕದ ಪ್ರಯೋಜನಕ್ಕಾಗಿಯೂ ಪರಲೋಕದ ಪ್ರಯೋಜನಕ್ಕಾಗಿಯೂ ಕರ್ಮಗಳನ್ನು (ಮಾಡುವದು, ಅಥವಾ ಬಿಡುವದು). ಭಯಾಭಯಗಳನ್ನೂ : ಭಯವೆಂದರೆ ಯಾವದಕ್ಕೆ ಅಂಜುತ್ತಾರೋ ಅದು ; ಭಯವಲ್ಲದ್ದು ಅಭಯವು. ಭಯವೂ ಅಭಯವೂ ಭಯಾಭಯಗಳು ; ಕಂಡ (ಈ ಲೋಕದ), ಕಾಣದ (ಪರಲೋಕದ) ವಿಷಯದ ಭಯಾಭಯಗಳಿಗೆ ಕಾರಣಗಳನ್ನೂ ಎಂದರ್ಥ. ಬಂಧವನ್ನೂ : ಕಾರಣಸಹಿತವಾದ (ಬಂಧವನ್ನೂ) ಮೋಕ್ಷವನ್ನೂ : ಕಾರಣಸಹಿತವಾದ³ ಮೋಕ್ಷವನ್ನೂ (ಎಂದರ್ಥ. ಇವುಗಳನ್ನು) ಯಾವ ಬುದ್ಧಿಯು ಅರಿತುಕೊಳ್ಳುವದೋ ಅದು, ಎಲೈ ಪಾರ್ಥನೆ, ಸಾತ್ವಿಕವಾದದ್ದು.

ಇಲ್ಲಿ (೨೦-೨೧ನೆಯ ಶ್ಲೋಕಗಳಲ್ಲಿ ಹೇಳಿದ) ಜ್ಞಾನವು ಬುದ್ಧಿಯ ವೃತ್ತಿಯು ; (ಇಲ್ಲಿ ಹೇಳಿರುವ) ಬುದ್ಧಿಯಾದರೋ ವೃತ್ತಿಯುಳ್ಳದ್ದು. (ಮುಂದೆ ಹೇಳುವ) ಧೃತಿಯೂ ಬುದ್ಧಿಯ ಒಂದು ಬಗೆಯ ವೃತ್ತಿಯೇ.

ಯಯಾ ಧರ್ಮಮಧರ್ಮಂ ಚ ಕಾರ್ಯಂ ಚಾಕಾರ್ಯಮೇವ ಚ |

ಅಯಥಾವತ್ಪ್ರಜಾನಾತಿ ಬುದ್ಧಿಃ ಸಾ ಪಾರ್ಥ ರಾಜಸೀ ||೩೧||

೩೧. ಪಾರ್ಥನೆ, ಯಾವದರಿಂದ ಧರ್ಮವನ್ನೂ ಅಧರ್ಮವನ್ನೂ ಕಾರ್ಯವನ್ನೂ ಅಕಾರ್ಯವನ್ನೂ ಅಯಥಾವತ್ತಾಗಿ ಅರಿಯುವನೋ ಆ ಬುದ್ಧಿಯು ರಾಜಸವು.

(ಭಾಷ್ಯ)

೧೦೫೨. ಯಯಾ ಧರ್ಮಂ ಶಾಸ್ತ್ರಚೋದಿತಮ್ | ಅಧರ್ಮಂ ಚ

1. ಶಾಸ್ತ್ರದಲ್ಲಿ ಹೇಳಿರುವದರಲ್ಲಿ ಶ್ರದ್ಧೆಯುಳ್ಳವನು.
2. ಸ್ಮೃತಿಗಳಲ್ಲಿ ಹೇಳಿರುವ, ಮತ್ತು ಸಾಮಾನ್ಯಬುದ್ಧಿಗೆ ಹೊಳೆಯುವ.
3. ಬಂಧಕ್ಕೆ ಕಾರಣ ಅವಿದ್ಯೆ, ಮೋಕ್ಷಕ್ಕೆ ಕಾರಣ ವಿದ್ಯೆ.

ತತ್ಪ್ರತಿಷಿದ್ಧಮ್ | ಕಾರ್ಯಂ ಚ ಅಕಾರ್ಯಮೇವ ಚ ಪೂರ್ವೋಕ್ತೇ ಏವ
ಕಾರ್ಯಕಾರ್ಯೇ | ಅಯಥಾವತ್ ನ ಯಥಾವತ್ ಸರ್ವತಃ ನಿರ್ಣಯೇನ ನ
ಪ್ರಜಾನಾತಿ ಬುದ್ಧಿಃ ಸಾ ಪಾರ್ಥ ರಾಜಸೀ ||೩೧||

(ಭಾಷ್ಯಾರ್ಥ)

ಯಾವ (ಬುದ್ಧಿಯಿಂದ) ಧರ್ಮವನ್ನೂ ಶಾಸ್ತ್ರದಲ್ಲಿ ವಿಧಿಸಿರುವದನ್ನೂ
ಅಧರ್ಮವನ್ನೂ ಅದರಲ್ಲಿ ಮಾಡಕೂಡದೆಂದಿರುವದನ್ನೂ ; ಕಾರ್ಯವನ್ನೂ
ಅಕಾರ್ಯವನ್ನೂ - ಇಲ್ಲಿ ಹಿಂದೆ ಹೇಳಿರುವವುಗಳೇ ಕಾರ್ಯಕಾರ್ಯಗಳು.¹
(ಇವುಗಳನ್ನು) ಅಯಥಾವತ್ತಾಗಿ ತಿಳಿಯುತ್ತಾನೋ, ಇದ್ದದ್ದು ಇದ್ದಂತೆ ಎಲ್ಲಾ
(ಬಗೆಯಿಂದ)ಲೂ ಗೊತ್ತುಪಡಿಸಿ (ತಿಳಿಯುವ)ದಿಲ್ಲವೋ, ಆ ಬುದ್ಧಿಯು,
ಎಲೈ ಪಾರ್ಥನೆ, ರಾಜಸವು.

ಅಧರ್ಮಂ ಧರ್ಮಮಿತಿ ಯಾ ಮನ್ಯತೇ ತಮಸಾವೃತಾ |

ಸರ್ವಾರ್ಥಾನ್ವಿಪರೀತಾಂಶ್ಚ ಬುದ್ಧಿಃ ಸಾ ಪಾರ್ಥ ತಾಮಸೀ ||೩೨||

೩೨. ಪಾರ್ಥನೆ, ತಮಸ್ಸಿನಿಂದ ಆವೃತವಾಗಿ ಅಧರ್ಮವನ್ನು ಧರ್ಮ
ವೆಂದು, ಯಾವದು ತಿಳಿಯುವದೋ, ಸರ್ವಾರ್ಥಗಳನ್ನೂ ವಿಪರೀತ
ವಾಗಿಯೂ (ತಿಳಿದುಕೊಳ್ಳುತ್ತಿರುವದೋ), ಆ ಬುದ್ಧಿಯು ತಾಮಸವು.

(ಭಾಷ್ಯ)

೧೦೫೮. ಅಧರ್ಮಂ ಪ್ರತಿಷಿದ್ಧಂ ಧರ್ಮಂ ವಿಹಿತಮಿತಿ ಯಾ ಮನ್ಯತೇ
ಜಾನಾತಿ ತಮಸಾ ಆವೃತಾ ಸತೀ | ಸರ್ವಾರ್ಥಾನ್ ಸರ್ವಾನೇವ ಜ್ಞೇಯಪದಾ-
ರ್ಥಾನ್ ವಿಪರೀತಾಂಶ್ಚ ವಿಪರೀತಾನೇವ ವಿಜಾನಾತಿ ಬುದ್ಧಿಃ ಸಾ ಪಾರ್ಥ
ತಾಮಸೀ ||೩೨||

(ಭಾಷ್ಯಾರ್ಥ)

ಯಾವ (ಬುದ್ಧಿಯು) ತಮಸ್ಸು (ತನ್ನನ್ನು) ಮುಸುಕಿರುವದರಿಂದ ಅಧರ್ಮ
ವನ್ನು, (ಶಾಸ್ತ್ರದಲ್ಲಿ) ಮಾಡಕೂಡದೆಂದಿರುವದನ್ನು, ಧರ್ಮವು, (ಶಾಸ್ತ್ರ)ವಿಹಿತ
ವಾದದ್ದು - ಎಂದು ತಿಳಿಯುವದೋ (ಹಾಗೆಂದು) ಅರಿಯುವದೋ, ಸರ್ವಾರ್ಥ
ಗಳನ್ನೂ ಜ್ಞೇಯಪದಾರ್ಥಗಳೆಲ್ಲವನ್ನೂ ವಿರುದ್ಧವಾಗಿಯೇ ತಿಳಿದುಕೊಳ್ಳುತ್ತಿರು
ವದೋ ಆ ಬುದ್ಧಿಯು, ಎಲೈ ಪಾರ್ಥನೆ, ತಾಮಸವು.

1. ಲೌಕಿಕವೈದಿಕಕರ್ಮಗಳು ಎಂದರ್ಥ,

ಧೃತ್ಯಾ ಯಯಾ ಧಾರಯತೇ ಮನಃಪ್ರಾಣೇಂದ್ರಿಯಕ್ರಿಯಾಃ |

ಯೋಗೇನಾವ್ಯಭಿಚಾರಿಣ್ಯಾ ಧೃತಿಃ ಸಾ ಪಾರ್ಥ ಸಾತ್ತ್ವಿಕೇ ||೩೩||

೩೩. ಯಾವ ಅವ್ಯಭಿಚಾರಿಯಾದ ಧೃತಿಯಿಂದ ಮನಃ ಪ್ರಾಣೇಂದ್ರಿಯ ಕ್ರಿಯೆಗಳನ್ನು ಯೋಗದಿಂದ ಧರಿಸಿರುತ್ತಾನೋ, ಎಲೈ ಪಾರ್ಥನೆ, ಆ ಧೃತಿಯು ಸಾತ್ತ್ವಿಕವು.

(ಭಾಷ್ಯ)

೧೦೧೯. ಧೃತ್ಯಾ ಯಯಾ ಅವ್ಯಭಿಚಾರಿಣ್ಯಾ ಇತಿ ವ್ಯವಹಿತೇನ ಸಂಬಂಧಃ | ಧಾರಯತೇ, ಕಿಮ್ ? ಮನಃಪ್ರಾಣೇಂದ್ರಿಯಕ್ರಿಯಾಃ | ಮನಶ್ಚ ಪ್ರಾಣಾಶ್ಚ ಇಂದ್ರಿಯಾಣಿ ಚ ಮನಃಪ್ರಾಣೇಂದ್ರಿಯಾಣಿ | ತೇಷಾಂ ಕ್ರಿಯಾಃ ಚೇಷ್ವಾಃ | ತಾಃ ಉಚ್ಛಾಸ್ತ್ರಮಾರ್ಗಪ್ರವೃತ್ತೇಃ ಧಾರಯತೇ ಧಾರಯತಿ | ಧೃತ್ಯಾ ಹಿ ಧಾರ್ಯಮಾಣಾಃ ಉಚ್ಛಾಸ್ತ್ರಮಾರ್ಗವಿಷಯಾಃ ನ ಭವಂತಿ | ಯೋಗೇನ ಸಮಾಧಿನಾ | ಅವ್ಯಭಿಚಾರಿಣ್ಯಾ ನಿತ್ಯಸಮಾಧ್ಯನುಗತಯಾ ಇತ್ಯರ್ಥಃ | ಏತತ್ ಉಕ್ತಂ ಭವತಿ - ಅವ್ಯಭಿಚಾರಿಣ್ಯಾ ಧೃತ್ಯಾ ಮನಃಪ್ರಾಣೇಂದ್ರಿಯಕ್ರಿಯಾಃ ಧಾರ್ಯಮಾಣಾಃ ಯೋಗೇನ ಧಾರಯತಿ ಇತಿ | ಯಾ ಏವಂಲಕ್ಷಣಾ ಧೃತಿಃ ಸಾ ಪಾರ್ಥ ಸಾತ್ತ್ವಿಕೇ ||೩೩||

(ಭಾಷಾರ್ಥ)

ಯಾವ ಧೃತಿಯಿಂದ 'ಅವ್ಯಭಿಚಾರಿಣ್ಯಾ' ಅವ್ಯಭಿಚಾರಿಯಾದ (ಯಾವ ಧೃತಿಯಿಂದ) ಎಂದು ದೂರದಲ್ಲಿರುವ (ವಿಶೇಷಣಕ್ಕೆ) ಇದನ್ನು ಸಂಬಂಧಿಸಿ ಕೊಳ್ಳಬೇಕು. (ಯಾವ ತಪ್ಪದೆ ಇರುವ ಧೃತಿಯಿಂದ) ಧರಿಸಿರುವನೋ. ಏನನ್ನು ? ಎಂದರೆ ಮನಃಪ್ರಾಣೇಂದ್ರಿಯಕ್ರಿಯೆಗಳನ್ನು ; ಮನಸ್ಸು, ಪ್ರಾಣ ಮತ್ತು ಇಂದ್ರಿಯ ಗಳು - (ಇವು) ಮನಃಪ್ರಾಣೇಂದ್ರಿಯಗಳು ; ಇವುಗಳ ಕ್ರಿಯೆಗಳನ್ನು ವ್ಯಾಪಾರ ಗಳನ್ನು ಶಾಸ್ತ್ರವನ್ನು ಮೀರಿದ (ತಪ್ಪು)ಹಾದಿಯಲ್ಲಿ ಮುನ್ನುಗ್ಗದಂತೆ (ಧಾರ ಯತೇ = ಧಾರಯತಿ) ಹಿಡಿದಿಟ್ಟುಕೊಂಡಿರುವನೋ. ಧೃತಿಯಿಂದ ಹಿಡಿದುಕೊಂಡರೇ ಅಲ್ಲವೆ, (ಇವು) ಶಾಸ್ತ್ರವನ್ನು ಮೀರಿದ ಹಾದಿಯನ್ನು ವಿಷಯವಾಗಿಸಿಕೊಳ್ಳದೆ ಇರುವವು ? ಯೋಗದಿಂದ ಸಮಾಧಿಯಿಂದೊಡಗೂಡಿರುವ¹ (ಧೃತಿಯಿಂದ ಸಮಾಧಿ

1. ಧೃತಿಯು ಎಂಥದ್ದಾದರೂ ಮನಸ್ಸೇ ಮುಂತಾದವುಗಳನ್ನು ಹಿಡಿದಿಟ್ಟುಕೊಂಡಿರು ತ್ತದೆ ; ಮನಸ್ಸಿನಲ್ಲಿ ಏರುಪೇರಿಲ್ಲದ ಸಮಾಧಿಯಿಂದ ಹಿಡಿದಿಟ್ಟುಕೊಂಡಿರುವ ಧೃತಿಯು ಸಾತ್ತ್ವಿಕವು ಎಂದರ್ಥ.

ಯಿಂದ. ಅವ್ಯಭಿಚಾರಿಯಾದ ಧೃತಿಯಿಂದ ಯಾವಾಗಲೂ ಹಿಡಿದುಕೊಂಡಿರುವನು) ಎಂದರ್ಥ. “ತಪ್ಪದೆ ಇರುವ ಧೃತಿಯಿಂದ ಮನಃ ಪ್ರಾಣೇಂದ್ರಿಯಕ್ರಿಯೆಗಳನ್ನು ಹಿಡಿಯುವಾಗ ಯೋಗದಿಂದ (ಅವನ್ನು) ಹಿಡಿದಿರುತ್ತಾನೋ” ಎಂದು ಇಷ್ಟನ್ನು (ಇಲ್ಲಿ) ಹೇಳಿದಂತೆ ಆಯಿತು.¹ ಯಾವದು ಇಂಥ ಸ್ವಭಾವದ ಧೃತಿಯೋ ಅದು, ಎಲೈ ಪಾರ್ಥನೆ, ಸಾತ್ವಿಕವು.

ಯಯಾ ತು ಧರ್ಮಕಾಮಾರ್ಥಾನ್ ಧೃತ್ಯಾ ಧಾರಯತೇಽರ್ಜುನ |

ಪ್ರಸಜ್ಞೇನ ಫಲಾಕಾಂಕ್ಷೀ ಧೃತಿಃ ಸಾ ಪಾರ್ಥ ರಾಜಸೀ ||೩೪||

೩೪. ಆದರೆ, ಅರ್ಜುನನೆ, ಯಾವ ಧೃತಿಯಿಂದ ಧರ್ಮ ಕಾಮಾರ್ಥಗಳನ್ನು ಪ್ರಸಂಗದಿಂದ ಫಲಾಕ್ಷಾಂಕ್ಷಿಯಾಗಿ ಧರಿಸಿಕೊಂಡಿರುವನೋ ಆ ಧೃತಿಯು, ಎಲೈ ಪಾರ್ಥನೆ, ರಾಜಸವು.

(ಭಾಷ್ಯ)

೧೦೬೦. ಯಯಾ ತು ಧರ್ಮಕಾಮಾರ್ಥಾನ್ ಧರ್ಮಶ್ಚ ಕಾಮಶ್ಚ ಅರ್ಥಶ್ಚ ಧರ್ಮಕಾಮಾರ್ಥಾಃ² ; ತಾನ್ ಧರ್ಮಕಾಮಾರ್ಥಾನ್ | ಧೃತ್ಯಾ ಯಯಾ ಧಾರಯತೇ ಮನಸಿ ನಿತ್ಯಕರ್ತವ್ಯರೂಪಾನ್³ ಅವಧಾರಯತಿ | ಹೇ ಅರ್ಜುನ | ಪ್ರಸಜ್ಞೇನ ಯಸ್ಯ ಯಸ್ಯ ಧರ್ಮಾದೇಃ ಧಾರಣಪ್ರಸಜ್ಞಃ ತೇನ ತೇನ ಪ್ರಸಜ್ಞೇನ ಫಲಾಕಾಂಕ್ಷೀ ಚ ಭವತಿ ಯಃ ಪುರುಷಃ ತಸ್ಯ ಧೃತಿಃ ಯಾ ಸಾ ಪಾರ್ಥ ರಾಜಸೀ ||೩೪||

(ಭಾಷ್ಯಾರ್ಥ)

ಆದರೆ ಎಲೈ ಅರ್ಜುನನೆ, ಯಾವದರಿಂದ ಧರ್ಮಕಾಮಾರ್ಥಗಳನ್ನು : ಧರ್ಮವೂ ಕಾಮವೂ ಅರ್ಥವೂ ಧರ್ಮಕಾಮಾರ್ಥಗಳು ; ಆ ಧರ್ಮಕಾಮಾರ್ಥಗಳನ್ನು ಯಾವ ಧೃತಿಯಿಂದ ಧರಿಸಿಕೊಂಡಿರುವನೋ, ಅವಶ್ಯವಾಗಿ (ಸಂಪಾದನೆ) ಮಾಡತಕ್ಕವೆಂದು ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿರುವನೋ ; ಯಾವ ಪುರುಷನು ಪ್ರಸಂಗದಿಂದ ; ಧರ್ಮವೇ ಮುಂತಾಗಿ ಯಾವಯಾವದನ್ನು ಧರಿಸುವ ಪ್ರಸಂಗವು (ಬರುತ್ತದೆಯೋ) ಆಯಾ ಪ್ರಸಂಗದಿಂದ ಫಲವನ್ನು ಬೇಡುವವನೂ ಆಗಿರುತ್ತಾನೋ, ಅವನ ಧೃತಿಯಿರುವದಲ್ಲ ಅದು, ಎಲೈ ಪಾರ್ಥನೆ, ರಾಜಸವು.

1. ಶ್ಲೋಕದ ಪದಗಳಿಗೆ ಅನ್ವಯವನ್ನು ತೋರಿಸಿ ತಾತ್ಪರ್ಯವನ್ನು ತಿಳಿಸಿರುತ್ತದೆ.

2. ಮ|| ದಲ್ಲಿಲ್ಲ.

3. 'ನಿತ್ಯಮೇವ ಕರ್ತವ್ಯರೂಪಾನ್' ಮ|| ಮೈ|| ಗು|| ವಾ||

ಯಯಾ ಸ್ವಪ್ನಂ ಭಯಂ ಶೋಕಂ ವಿಷಾದಂ ಮದಮೇವ ಚ |

ನ ವಿಮುಞ್ಚತಿ ದುರ್ಮೇಧಾ ಧೃತಿಃ ಸಾ ತಾಮಸೀ ಮತಾ ||೩೫||

೩೫. ಯಾವದರಿಂದ ಸ್ವಪ್ನವನ್ನೂ ಭಯವನ್ನೂ ಶೋಕವನ್ನೂ ವಿಷಾದವನ್ನೂ ಮದವನ್ನೂ ದುರ್ಮೇಧನಾಗಿ ಬಿಡದೆ ಇರುವನೋ ಆ ಧೃತಿಯು ತಾಮಸವೆನಿಸುತ್ತದೆ.

(ಭಾಷ್ಯ)

೧೦೬೧. ಯಯಾ ಸ್ವಪ್ನಂ ನಿದ್ರಾಂ ಭಯಂ ತ್ರಾಸಂ ಶೋಕಂ ವಿಷಾದಂ¹ ವಿಷಣ್ಣತಾಮ್ | ಮದಮ್ | ವಿಷಯಸೇವಾಮ್ ಆತ್ಮನಃ ಬಹುಮನ್ಯಮಾನಃ ಮತ್ತ ಇವ ಮದಮೇವ ಚ ಮನಸಿ ನಿತ್ಯಮೇವ ಕರ್ತವ್ಯರೂಪತಯಾ ಕುರ್ವನ್ ನ ವಿಮುಞ್ಚತಿ ಧಾರಯತ್ಯೇವ ದುರ್ಮೇಧಾಃ ಕುತ್ಸಿತಮೇಧಾಃ ಪುರುಷೋ ಯಃ, ತಸ್ಯ ಧೃತಿಃ ಯಾ ಸಾ ತಾಮಸೀ ಮತಾ ||೩೫||

(ಭಾಷ್ಯಾರ್ಥ)

ಯಾವದರಿಂದ ಸ್ವಪ್ನವನ್ನೂ ನಿದ್ರೆಯನ್ನೂ ಭಯವನ್ನೂ ಅಂಜಿಕೆಯನ್ನೂ ಶೋಕವನ್ನೂ ವಿಷಾದವನ್ನೂ (ಮನಸ್ಸಿನಲ್ಲಿ) ಕುಗ್ಗುವದನ್ನೂ, ಮದವನ್ನೂ ; ವಿಷಯಸೇವೆಯೇ ತನಗೆ ಹೆಚ್ಚಿನದೆಂದುಕೊಂಡು ಮತ್ತನಾದವನಂತೆ (ಇದ್ದುಕೊಂಡಿರುವ) ಮದವನ್ನೂ - (ಇವನ್ನು) ನಿತ್ಯವೂ ತನಗೆ ಕರ್ತವ್ಯವಾಗಿರುವದೆಂದು ಮನಸ್ಸಿನಲ್ಲಿ ಮಾಡಿಕೊಂಡು, ಬಿಡದೆ ಇರುವನೋ (ಇವನ್ನು) ಧರಿಸಿಕೊಂಡೇ ಇರುವ ದುರ್ಮೇಧನಾದ ಕೆಟ್ಟಬುದ್ಧಿಯ ಪುರುಷನು ಯಾವನೋ ಅವನ ಧೃತಿಯಿರುವದಲ್ಲ, ಅದು ತಾಮಸವೆನಿಸುತ್ತದೆ.

ಸುಖದಲ್ಲಿ ಗುಣಭೇದದಿಂದ

ಮೂರು ಬಗೆ

(ಭಾಷ್ಯ)

೧೦೬೨. ಗುಣಭೇದೇನ ಕ್ರಿಯಾಣಾಂ ಕಾರಕಾಣಾಂ ಚ ತ್ರಿವಿಧಃ ಭೇದಃ ಉಕ್ತಃ | ಅಥ ಇದಾನೀಂ ಫಲಸ್ಯ ಸುಖಸ್ಯ ತ್ರಿವಿಧಃ² ಭೇದಃ ಉಚ್ಯತೇ -

1. 'ವಿಷಾದಮ್ ಅವಸಾದಮ್' ಮ|| ಮೈ|| ೧||

2. 'ತ್ರಿಧಾ' ೧||

(ಭಾಷ್ಯಾರ್ಥ)

ಗುಣಗಳ ಭೇದದಿಂದ ಕ್ರಿಯೆಗಳಿಗೂ ಕಾರಕಗಳಿಗೂ (ಮೂರು) ಮೂರು ವಿಧವಾದ ಭೇದವನ್ನು ಹೇಳಿದ್ದಾಯಿತು. ಇನ್ನು ಈಗ ಫಲವಾದ ಸುಖಕ್ಕೆ¹ ಮೂರು ಬಗೆಯ ಭೇದವನ್ನು ಹೇಳುತ್ತಾನೆ :-

ಸುಖಂ ತ್ವಿದಾನೀಂ ತ್ರಿವಿಧಂ ಶೃಣು ಮೇ ಭರತರ್ಷಭ |

ಅಭ್ಯಾಸಾದ್ ರಮತೇ ಯತ್ರ ದುಃಖಾಂತಂ ಚ ನಿಗಚ್ಛತಿ ||೩೬||

ಯತ್ತದಗ್ರೇ ವಿಷಮಿವ ಪರಿಣಾಮೇಽಮೃತೋಪಮಮ್ |

ತತ್ಸುಖಂ ಸಾತ್ತ್ವಿಕಂ ಪ್ರೋಕ್ತಮಾತ್ಮಬುದ್ಧಿಪ್ರಸಾದಜಮ್ ||೩೭||

೩೬-೩೭. ಭರತರ್ಷಭನೆ, ಈಗ ಮೂರು ವಿಧವಾದ ಸುಖವನ್ನು ನನ್ನಿಂದ ಕೇಳಿ (ತಿಳಿದುಕೊ). ಯಾವದರಲ್ಲಿ ಅಭ್ಯಾಸದಿಂದ ರತನಾಗುವನೋ ದುಃಖಾಂತವನ್ನೂ ಹೊಂದುವನೋ, ಯಾವದು ಮೊದಲು ವಿಷದಂತೆ, ಪರಿಣಾಮದಲ್ಲಿ ಅಮೃತೋಪಮವಾಗಿ ಇರುವದೋ ಆತ್ಮಬುದ್ಧಿಪ್ರಸಾದಜವಾದ ಆ ಸುಖವು ಸಾತ್ತ್ವಿಕವೆನ್ನಲ್ಪಡುತ್ತದೆ.

(ಭಾಷ್ಯ)

೧೦೬೩. ಸುಖಂ ತು ಇದಾನೀಂ ತ್ರಿವಿಧಂ ಶೃಣು | ಸಮಾಧಾನಂ ಕುರು ಇತ್ಯೇತತ್ | ಮೇ ಮಮ | ಭರತರ್ಷಭ | ಅಭ್ಯಾಸಾತ್ ಪರಿಚಯಾತ್ ಆವೃತ್ತೇಃ ರಮತೇ ರತಿಂ ಪ್ರತಿಪದ್ಯತೇ ಯತ್ರ ಯಸ್ಮಿನ್ ಸುಖಾನುಭವೇ ದುಃಖಾಂತಂ ಚ ದುಃಖಾವಸಾನಂ ದುಃಖೋಪಶಮಂ ಚ ನಿಗಚ್ಛತಿ ನಿಶ್ಚಯೇನ ಪ್ರಾಪ್ನೋತಿ ||೩೬||

(ಭಾಷ್ಯಾರ್ಥ)

ಈಗ ಮೂರು ಬಗೆಯ ಸುಖವನ್ನು (ಮೇ = ಮಮ) ನನ್ನ (ವಚನದಿಂದ) ಕೇಳು ; (ಮನಸ್ಸನ್ನು) ಸಮಾಧಾನಪಡಿಸಿ(ಕೊಂಡು ಕೇಳು) ಎಂದರ್ಥ. ಎಲೈ ಭರತಶ್ರೇಷ್ಠನೆ, ಅಭ್ಯಾಸದಿಂದ ಮತ್ತೆಮತ್ತೆ ಪಡೆಯುವ ಆವೃತ್ತಿಯಿಂದ, ಯಾವ ಸುಖಾನುಭವದಲ್ಲಿ ರಮಿಸುವನೋ ರತಿಯನ್ನು ಹೊಂದುವನೋ, ದುಃಖಾಂತವನ್ನೂ ದುಃಖದ ಕೊನೆಯನ್ನೂ ದುಃಖದ ನಾಶವನ್ನೂ (ನಿಗಚ್ಛತಿ) ನಿಶ್ಚಯವಾಗಿ ಹೊಂದುವನೋ -

1. ೧೮-೧೯ರ ಅವತರಣಿಕೆಯಲ್ಲಿ ಕ್ರಿಯಾಕಾರಕಗಳ ತ್ರಿವಿಧತ್ವವನ್ನು ಹೇಳಿದ್ದಾಯಿತು ; ಭಾಷ್ಯಕಾರರು ಪ್ರತಿಜ್ಞೆಮಾಡಿದ್ದರಲ್ಲಿ ಫಲವು ಮಾತ್ರ ಉಳಿದಿದೆ.

(ಭಾಷ್ಯ)

೧೦೬೪. ಯತ್ ತತ್ ಸುಖಮ್ ಅಗ್ರೇ ಪೂರ್ವಂ ಪ್ರಥಮಸನ್ನಿಪಾತೇ ಜ್ಞಾನವೈರಾಗ್ಯಧ್ಯಾನಸಮಾಧ್ಯಾರಮ್ಭೇ ಅತ್ಯನ್ತಾಯಾಸಪೂರ್ವಕತ್ವಾತ್ ವಿಷಮಿವ ದುಃಖಾತ್ಮಕಂ ಭವತಿ | ಪರಿಣಾಮೇ ಜ್ಞಾನವೈರಾಗ್ಯಾದಿಪರಿಪಾಕಜಂ ಸುಖಮ್ ಅಮೃತೋಪಮಮ್ | ತತ್ ಸುಖಂ¹ ಸಾತ್ತ್ವಿಕಂ ಪ್ರೋಕ್ತಂ ವಿದ್ವದ್ಭಿಃ | (ಆತ್ಮಬುದ್ಧಿ ಪ್ರಸಾದಜಮ್)² ಆತ್ಮನಃ ಬುದ್ಧಿಃ ಆತ್ಮಬುದ್ಧಿಃ | ಆತ್ಮಬುದ್ಧೇಃ ಪ್ರಸಾದಃ ನೈರ್ಮಲ್ಯಂ ಸಲಿಸ್ಯೇವ ಸ್ವಚ್ಛತಾ | ತತಃ ಜಾತಮ್ ಆತ್ಮಬುದ್ಧಿಪ್ರಸಾದಜಮ್ | ಆತ್ಮವಿಷಯಾ ವಾ ಆತ್ಮಾಲಮ್ಬನಾ ವಾ³ ಬುದ್ಧಿಃ ಆತ್ಮಬುದ್ಧಿಃ | ತತ್ಪ್ರಸಾದ ಪ್ರಕರ್ಷಾದ್ವಾ ಜಾತಮ್ ಇತ್ಯೇತತ್ | ತಸ್ಮಾತ್ ಸಾತ್ತ್ವಿಕಂ ತತ್ ||೩೨||

(ಭಾಷಾರ್ಥ)

ಯಾವದು, ಆ ಸುಖವು, ಮೊದಲು ಮುಂಚೆ, ಮೊದಲನೆಯ ಸಲಕ್ಕೆ ಬರುವಾಗ, ಜ್ಞಾನವೈರಾಗ್ಯಧ್ಯಾನಸಮಾಧಿಗಳ ಆರಂಭದಲ್ಲಿ ಬಹಳ ಆಯಾಸ ಪೂರ್ವಕವಾಗಿ ಪಡೆದುಕೊಳ್ಳಬೇಕಾಗಿರುವದರಿಂದ ವಿಷದಂತೆ ದುಃಖರೂಪವಾಗಿರುವದೋ, ಪರಿಣಾಮದಲ್ಲಿ ಜ್ಞಾನವೈರಾಗ್ಯಾದಿಗಳ ಪರಿಪಾಕದಿಂದ ಆಗುವ(ದರಿಂದ) ಅಮೃತದಂತೆ ಸುಖವಾಗಿರುವದೋ, ಆ ಸುಖವನ್ನು ಬಲ್ಲವರು ಸಾತ್ತ್ವಿಕವೆನ್ನುವರು. (ಆತ್ಮಬುದ್ಧಿಪ್ರಸಾದಜವಾದದ್ದು) : ಆತ್ಮಬುದ್ಧಿ ಎಂದರೆ ತನ್ನ ಬುದ್ಧಿಯು ; ಆತ್ಮಬುದ್ಧಿಯ ಪ್ರಸಾದವು, ನೈರ್ಮಲ್ಯವು, ನೀರಿನಂತೆ ಸ್ವಚ್ಛವಾಗಿರುವದು (ಆತ್ಮ ಬುದ್ಧಿ ಪ್ರಸಾದವು) ; ಅದರಿಂದ ಉಂಟಾದದ್ದು ಆತ್ಮಬುದ್ಧಿಪ್ರಸಾದಜವು. ಅಥವಾ ಆತ್ಮವಿಷಯವಾದ ಆತ್ಮನನ್ನೇ ಅವಲಂಬನವಾಗಿಟ್ಟುಕೊಂಡಿರುವ ಬುದ್ಧಿಯು ; ಆ (ಬುದ್ಧಿಯ) ಪ್ರಸಾದದ ಹೆಚ್ಚಿಗೆಯಿಂದ ಉಂಟಾದ (ಸುಖವು) ಎಂದಾದರೂ (ಆತ್ಮಬುದ್ಧಿಪ್ರಸಾದಜಂ ಎಂಬ ವಿಶೇಷಣಕ್ಕೆ ಅರ್ಥವನ್ನು ಮಾಡಬಹುದು). ಆದ್ದರಿಂದ⁴ ಅದು ಸಾತ್ತ್ವಿಕವು.

1. 'ಯತ್ ಸುಖಂ ತತ್ ಸುಖಮ್' ಮ||
2. ಈ ಮಾತು ಅಚ್ಚಿನ ಪುಸ್ತಕದಲ್ಲಿ ಬಿಟ್ಟುಹೋಗಿದೆ ಎಂದು ತೋರುತ್ತದೆ.
3. 'ಆತ್ಮವಿಷಯಾ ವಾ ಆತ್ಮಾಲಮ್ಬನಾ', 'ಆತ್ಮವಿಷಯಾ ಆತ್ಮಾಲಮ್ಬನಾ ವಾ' ಎಂದು ಒಂದೇ 'ವಾ' ಇದ್ದರೆ ಸಾಕಾಗಿರುತ್ತದೆ.
4. ಅಂತಃಕರಣಶುದ್ಧಿಯಿಂದಾದದ್ದಾದಕಾರಣ, ಅಥವಾ ಆತ್ಮಜ್ಞಾನದಿಂದಾದದ್ದಾದ ಕಾರಣ.

ವಿಷಯೇಂದ್ರಿಯಸಂಯೋಗಾದ್ಯತ್ಪದಗ್ರೇಽಮೃತೋಪಮಮ್ |

ಪರಿಣಾಮೇ ವಿಷಮಿವ ತತ್ಸುಖಂ ರಾಜಸಂ ಸ್ತ್ರೀತಮ್

||೩೮||

೩೮. ವಿಷಯೇಂದ್ರಿಯಗಳ ಸಂಯೋಗದಿಂದ ಯಾವ ಆ (ಸುಖವು) ಮೊದಲು ಅಮೃತೋಪಮವಾಗಿರುವದೋ ಪರಿಣಾಮದಲ್ಲಿ ವಿಷದಂತೆ (ಇರುವದೋ) ಆ ಸುಖವು ರಾಜಸವೆನಿಸುವದು.

(ಭಾಷ್ಯ)

೧೦೬೫. ವಿಷಯೇಂದ್ರಿಯಸಂಯೋಗಾತ್ ಜಾಯತೇ ಯತ್ ಸುಖಂ ತತ್ ಸುಖಮ್¹ ಅಗ್ರೇ ಪ್ರಥಮಕ್ಷಣೇ ಅಮೃತೋಪಮಮ್ ಅಮೃತಸಮಮ್ ಪರಿಣಾಮೇ ವಿಷಮಿವ ಬಲವೀರ್ಯರೂಪಪ್ರಜ್ಞಾಮೇಧಾಧನೋತ್ಸಾಹಹಾನಿಹೇತುತ್ವಾತ್ ಅಧರ್ಮತಜ್ಜನಿತ² ನರಕಾದಿಹೇತುತ್ವಾಚ್ಚ ಪರಿಣಾಮೇ ತದುಪಭೋಗಪರಿಣಾಮಾನೈ ವಿಷಮಿವ ತತ್ ಸುಖಂ ರಾಜಸಂ ಸ್ತ್ರೀತಮ್ ||೩೮||

(ಭಾಷ್ಯಾರ್ಥ)

ವಿಷಯೇಂದ್ರಿಯಗಳ ಸೇರುವೆಯಿಂದ ಉಂಟಾಗುವದಲ್ಲ, ಅಂಥ ಯಾವ ಸುಖವು ಮೊದಲು ಮೊದಲನೆಯ ಕ್ಷಣದಲ್ಲಿ ಅಮೃತೋಪಮವಾಗಿ ಅಮೃತಕ್ಕೆ ಸಮವಾಗಿ, ಪರಿಣಾಮದಲ್ಲಿ ವಿಷದಂತೆ ಇರುವದೋ, ಬಲ, ವೀರ್ಯ, ರೂಪ, ಪ್ರಜ್ಞೆ, ಮೇಧಾಶಕ್ತಿ, ಧನ, ಉತ್ಸಾಹ - ಇವುಗಳೆಲ್ಲವೂ ಹಾಳಾಗುವದಕ್ಕೆ ಕಾರಣವಾಗಿರುವದರಿಂದಲೂ,³ ಅಧರ್ಮಕ್ಕೂ ಅದರಿಂದಂಟಾದ ನರಕವೇ ಮೊದಲಾದವುಗಳಿಗೆ ಕಾರಣವಾಗಿರುವದರಿಂದಲೂ ಪರಿಣಾಮದಲ್ಲಿ ಅದನ್ನುಪಭೋಗಿಸಿದ ಪರಿಣಾಮದ ಕೊನೆಯಲ್ಲಿ ವಿಷದಂತಿರುವದೋ, ಆ ಸುಖವು ರಾಜಸವೆನಿಸುವದು.

ಯದಗ್ರೇ ಚಾನುಬನ್ಧೇ ಚ ಸುಖಂ ಮೋಹನಮಾತ್ಮನಃ |

ನಿದ್ರಾಲಸ್ಯಪ್ರಮಾದೋತ್ಕಂ ತತ್ತಾಮಸಮುದಾಹೃತಮ್

||೩೯||

೩೯. ಯಾವ ಸುಖವು ಮೊದಲೂ ಅನುಬಂಧದಲ್ಲಿಯೂ ತನಗೆ

1. 'ಅಮೃತೋಪಮಂ ತತ್ಸುಖಮ್' ಎಂದೇ ಅ|| ಮ|| ಗಳನ್ನು ಬಿಟ್ಟು ಮಿಕ್ಕ ಪುಸ್ತಕಗಳ ಪಾಠ ; 'ಯತ್ ತತ್ಸುಖಂ' ಎಂದಿದ್ದರೆ ಇನ್ನೂ ಚೆನ್ನ.

2. 'ಅಧರ್ಮಜನಿತ' ಮ|| ಮೈ||

3. ಕ. ಭಾ. ೧-೧-೨೬, ಛಾಂ. ಭಾ. ೮-೧೪-೧ ಇವುಗಳಲ್ಲಿ ವಿಷಯಸುಖವನ್ನು ವರ್ಣಿಸಿರುವ ಬಗೆಯನ್ನು ಇದಕ್ಕೆ ಹೋಲಿಸಿರಿ.

ಮೋಹಕವಾಗಿರುವದೋ, ನಿದ್ರೆ, ಆಲಸ್ಯ, ಪ್ರಮಾದ - ಇವುಗಳಿಂದುಂಟಾಗುವ ಆ (ಸುಖವು) ತಾಮಸವೆನಿಸುವದು.

(ಭಾಷ್ಯ)

೧೦೬೬. ಯತ್ ಅಗ್ರೇ ಚ ಅನುಬನ್ಧೇ ಚ ಅವಸಾನೋತ್ತರಕಾಲೇ¹ ಸುಖಂ ಮೋಹನಂ ಮೋಹಕರಮ್ ಆತ್ಮನಃ ನಿದ್ರಾಲಸ್ಯಪ್ರಮಾದೋತ್ಥಂ ನಿದ್ರಾ ಚ ಆಲಸ್ಯಂ ಚ ಪ್ರಮಾದಶ್ಚ ತೇಭ್ಯಃ ಸಮುತ್ಪಿಷ್ಯತಿ ಇತಿ ನಿದ್ರಾಲಸ್ಯಪ್ರಮಾದೋತ್ಥಮ್, ತತ್ ತಾಮಸಮ್ ಉದಾಹೃತಮ್ ||೨೯||

(ಭಾಷ್ಯಾರ್ಥ)

ಯಾವ ಸುಖವು ಮೊದಲೂ ಅನುಭವದಲ್ಲಿಯೂ ಮುಗಿದಮೇಲಿನ ಕಾಲದಲ್ಲಿಯೂ ತನಗೆ ಮೋಹನವಾಗಿ ಮೋಹವನ್ನುಂಟುಮಾಡುವದಾಗಿ(ರುವದೋ), ನಿದ್ರಾಲಸ್ಯಪ್ರಮಾದೋತ್ಥವಾದ ನಿದ್ರೆ, ಆಲಸಿಕೆ, ಎಚ್ಚರಿಕೆಯಿಲ್ಲದಿರುವದು - ಇವುಗಳಿಂದುಂಟಾದ್ದರಿಂದ ನಿದ್ರಾಲಸ್ಯಪ್ರಮಾದೋತ್ಥ (ವೆನಿಸಿರುವ) - ಆ (ಸುಖವು) ತಾಮಸವೆನಿಸುವದು.

ತ್ರಿಗುಣರಹಿತವಾದದ್ದು ಯಾವದೊಂದೂ ಇಲ್ಲ

(ಭಾಷ್ಯ)

೧೦೬೭. ಅಥ ಇದಾನೀಂ ಪ್ರಕರಣೋಪಸಂಹಾರಾರ್ಥಃ ಶ್ಲೋಕಃ ಆರಭ್ಯತೇ -

(ಭಾಷ್ಯಾರ್ಥ)

ಇನ್ನು ಈಗ (ಈ) ಪ್ರಕರಣವನ್ನು ಉಪಸಂಹಾರಮಾಡುವದಕ್ಕಾಗಿ (ಈ) ಶ್ಲೋಕವನ್ನು (ಹೇಳುವದಕ್ಕೆ) ಮೊದಲುಮಾಡಿರುತ್ತದೆ :-

ನ ತದಸ್ತಿ ಪೃಥಿವ್ಯಾಂ ವಾ ದಿವಿ ದೇವೇಷು ವಾ ಪುನಃ |

ಸತ್ತ್ವಂ ಪ್ರಕೃತಿಜೈರ್ಮುಕ್ತಂ ಯದೇಭಿಃ ಸ್ಯಾತ್ ತ್ರಿಭಿರ್ಗುಣೈಃ ||೪೦||

೪೦. ಪೃಥಿವಿಯಲ್ಲಾಗಲಿ ಅಂತರಿಕ್ಷದಲ್ಲಿಯಾಗಲಿ ದೇವತೆಗಳಲ್ಲಾಗಲಿ ಪ್ರಕೃತಿಜವಾದ ಈ ಮೂರು ಗುಣಗಳಿಂದ ಮುಕ್ತವಾದ ಸತ್ತ್ವವು ಯಾವದೂ ಇರುವದಿಲ್ಲ.

1. 'ಅವಸಾನೇ ಉತ್ತರಕಾಲೇ' ಮ||

(ಭಾಷ್ಯ)

೧೦೬೮. ನ ತತ್ ಅಸ್ತಿ ತತ್ ನಾಸ್ತಿ ಪೃಥಿವ್ಯಾಂ ವಾ ಮನುಷ್ಯಾದಿಷು¹ ಸತ್ತ್ವಂ ಪ್ರಾಣಿಜಾತಮ್ ಅನ್ಯತ್ ವಾ ಅಪ್ರಾಣಿ | ದಿವಿ ದೇವೇಷು ವಾ ಪುನಃ ಸತ್ತ್ವಂ ಪ್ರಕೃತಿಜೈಃ ಪ್ರಕೃತಿತಃ ಜಾತೈಃ ಏಭಿಃ ತ್ರಿಭಿಃ ಗುಣೈಃ ಸತ್ತ್ವಾದಿಭಿಃ ಮುಕ್ತಂ ಪರಿತ್ಯಕ್ತಂ ಯತ್ ಸ್ಯಾತ್ ನ ತದಸ್ತಿ ಇತಿ ಪೂರ್ವೇಣ ಸಂಬಂಧಃ ||೪೦||

(ಭಾಷ್ಯಾರ್ಥ)

(ನ ತತ್ ಅಸ್ತಿ = ತತ್ ನಾಸ್ತಿ) ಅದು ಇಲ್ಲವೇ ಇಲ್ಲ. ಪೃಥಿವಿಯಲ್ಲಾಗಲಿ ಮನುಷ್ಯರೇ ಮುಂತಾದವರಲ್ಲಾಗಲಿ, ಅಂತರಿಕ್ಷದಲ್ಲಿ, ದೇವತೆಗಳಲ್ಲಾಗಲಿ ಪ್ರಕೃತಿಜ ವಾದ ಪ್ರಕೃತಿಯಿಂದ ಹುಟ್ಟಿರುವ ಈ ಸತ್ತ್ವವೇ ಮುಂತಾದ ಮೂರು ಗುಣಗಳಿಂದ ಮುಕ್ತವಾದ ಬಿಡಲ್ಪಟ್ಟದ್ದಾಗಿ ಯಾವದಿರುವದೋ (ಅಂಥ) ಸತ್ತ್ವವು ಪ್ರಾಣಿಜಾತವು ಅಥವಾ (ಅದಕ್ಕಿಂತ) ಬೇರೆಯಾದ ಪ್ರಾಣಿಯಲ್ಲದ ಅಚೇತನಪದಾರ್ಥವು (ಈ ಮೂರು ಗುಣಗಳಿಂದ ಮುಕ್ತವಾದದ್ದು) 'ನ ತದಸ್ತಿ' (ಅದು ಇಲ್ಲವೇ ಇಲ್ಲ) ಎಂದು ಮೊದಲು ಇರುವ (ವಾಕ್ಯಕ್ಕೆ) ಸಂಬಂಧಿಸಿಕೊಳ್ಳಬೇಕು.

ಗೀತಾರ್ಥೋಪಸಂಹಾರ : ಚಾತುರ್ವರ್ಣ್ಯಕರ್ಮವಿಭಾಗ

(ಭಾಷ್ಯ)

೧೦೬೯ :- ಸರ್ವಃ ಸಂಸಾರಃ ಕ್ರಿಯಾಕಾರಕಫಲಲಕ್ಷಣಃ ಸತ್ತ್ವರಜಸ್ತಮೋ ಗುಣಾತ್ಮಕಃ ಅವಿದ್ಯಾಪರಿಕಲ್ಪಿತಃ ಸಮೂಲಃ ಅನರ್ಥ ಉಕ್ತಃ | ವೃಕ್ಷರೂಪಕಲ್ಪನಯಾ ಚ 'ಊರ್ಧ್ವಮೂಲಮ್' (೧೫-೧) ಇತ್ಯಾದಿನಾ | ತಂ ಚ "ಅಸಂಭ್ರಂಶಸ್ತ್ರೇಣ ದೃಢೇನ ಛಿತ್ತಾ ತತಃ ಪದಂ ತತ್ ಪರಿಮಾರ್ಗಿತವ್ಯಮ್" (೧೫-೨, ೪) ಇತಿ ಚ ಉಕ್ತಮ್ | ತತ್ರ ಚ ಸರ್ವಸ್ಯ ತ್ರಿಗುಣಾತ್ಮಕತ್ವಾತ್ ಸಂಸಾರಕಾರಣನಿವೃತ್ತನುಪ ಪತ್ತೌ ಪ್ರಾಪ್ತಾಯಾಮ್, ಯಥಾ ತನ್ನಿವೃತ್ತಿಃ ಸ್ಯಾತ್ ತಥಾ ವಕ್ತವ್ಯಮ್ | ಸರ್ವಶ್ಚ ಗೀತಾಶಾಸ್ತ್ರಾರ್ಥಃ ಉಪಸಂಹರ್ತವ್ಯಃ 'ಏತಾವಾನೇವ ಚ ಸರ್ವವೇದಸ್ತೃತ್ಯರ್ಥಃ ಪುರುಷಾರ್ಥಮ್ ಇಚ್ಛದ್ಭಿಃ ಅನುಷ್ಠೇಯಃ' ಇತಿ ಏವಮರ್ಥಂ 'ಬ್ರಾಹ್ಮಣಕ್ಷತ್ರಿಯ ವಿಶಾಮ್' ಇತ್ಯಾದಿಃ ಆರಭ್ಯತೇ -

(ಭಾಷ್ಯಾರ್ಥ)

ಕ್ರಿಯೆ, ಕಾರಕ, ಫಲ - ಇವುಗಳ ಸ್ವರೂಪವಾಗಿರುವ ಸತ್ತ್ವ, ರಜಸ್ಸು,

1. 'ಮನುಷ್ಯಾದಿ' ಎಂದಿಷ್ಟೇ ನಿ|| ವಾ||

ತಮಸ್ಸು - ಎಂಬ ಗುಣಗಳ ಕಾರ್ಯವಾಗಿದ್ದು¹ ಅವಿದ್ಯೆಯಿಂದ ಕಲ್ಪಿತವಾಗಿರುವ ಒಟ್ಟು ಸಂಸಾರವೆಂಬ ಅನರ್ಥವನ್ನು ಸಮೂಲವಾಗಿ ತಿಳಿಸಿದ್ದಾಯಿತು. ವ್ಯಕ್ತದ ರೂಪಕವನ್ನು ಕಲ್ಪಿಸಿ (ಹಿಂದೆ) 'ಊರ್ಧ್ವಮೂಲಮ್' ಮುಂತಾದ ಶ್ಲೋಕಗಳಿಂದ (೧೫-೧)ಲೂ (ಇದನ್ನು ಹೇಳಿದ್ದಾಗಿದೆ). ಅದನ್ನು 'ದೃಢವಾದ ಅಸಂಗಶಸ್ತ್ರದಿಂದ ಕತ್ತರಿಸಿದ ಬಳಿಕ ಆ ಪದವನ್ನು ಹುಡುಕಬೇಕು' (೧೫-೨, ೪) ಎಂದೂ (ಅಲ್ಲಿ) ಹೇಳಿರುತ್ತದೆ. ಅದರಲ್ಲಿಯೂ ಎಲ್ಲವೂ ಮೂರು ಗುಣಗಳಿಂದಲೇ ಆಗಿರುವದರಿಂದ ಸಂಸಾರ ಕಾರಣ(ವಾದ ಬಂಧವು) ನಿವೃತ್ತಿಯಾಗುವದೇ ಹೊಂದುವದಿಲ್ಲವೆಂದಾಗುತ್ತದೆಯಾಗಿ, ಅದರ ನಿವೃತ್ತಿಯು ಹೇಗೆ ಆಗುವದೋ ಅದನ್ನು ಹೇಳಬೇಕಾಗಿದೆ. ಮತ್ತು ಸಕಲವೇದಗಳಲ್ಲಿಯೂ ಮತ್ತು ಸ್ತುತಿಗಳಲ್ಲಿಯೂ (ಹೇಳಿರುವ) ವಿಷಯವು, ಪುರುಷಾರ್ಥವನ್ನು ಬಯಸುವವರು ಮಾಡಬೇಕಾದದ್ದು ಇಷ್ಟೇ² ಎಂದು ಒಟ್ಟು ಗೀತಾಶಾಸ್ತ್ರದ ಅರ್ಥವನ್ನೂ ಉಪಸಂಹಾರಮಾಡಬೇಕಾಗಿರುತ್ತದೆ. ಇದಕ್ಕಾಗಿ "ಬ್ರಾಹ್ಮಣಕ್ಷತ್ರಿಯವಿಶಾಮ್"³ ಮುಂತಾದ ಗ್ರಂಥವನ್ನು ಪ್ರಾರಂಭಿಸಿರುತ್ತದೆ.

ಬ್ರಾಹ್ಮಣಕ್ಷತ್ರಿಯವಿಶಾಮ್ ಶೂದ್ರಾಣಾಂ ಚ ಪರಂತಪ |

ಕರ್ಮಾಣಿ ಪ್ರವಿಭಕ್ತಾನಿ ಸ್ವಭಾವಪ್ರಭವೈರ್ಗುಣೈಃ

||೪೧||

೪೧. ಪರಂತಪನೆ, ಬ್ರಾಹ್ಮಣಕ್ಷತ್ರಿಯವೈಶ್ಯರಿಗೂ ಶೂದ್ರರಿಗೂ ಸ್ವಭಾವಪ್ರಭವವಾದ ಗುಣಗಳಿಂದ ಕರ್ಮಗಳು ವಿಂಗಡಿಸಲ್ಪಟ್ಟಿರುತ್ತವೆ.

(ಭಾಷ್ಯ)

೧೦೨೦. ಬ್ರಾಹ್ಮಣಾಶ್ಚ ಕ್ಷತ್ರಿಯಾಶ್ಚ ವಿಶಶ್ಚ ಬ್ರಾಹ್ಮಣಕ್ಷತ್ರಿಯವಿಶಃ | ತೇಷಾಂ ಬ್ರಾಹ್ಮಣಕ್ಷತ್ರಿಯವಿಶಾಮ್ ಶೂದ್ರಾಣಾಂ ಚ | ಶೂದ್ರಾಣಾಮ್ ಅಸಮಾಸಕರಣಮ್ ಏಕಜಾತಿತ್ವೇ ಸತಿ ವೇದಾನಧಿಕಾರಾತ್ | ಹೇ ಪರಂತಪ | ಕರ್ಮಾಣಿ ಪ್ರವಿಭಕ್ತಾನಿ ಇತರೇತರವಿಭಾಗೇನ ವ್ಯವಸ್ಥಾಪಿತಾನಿ | ಕೇನ ? ಸ್ವಭಾವಪ್ರಭವೈಃ ಗುಣೈಃ | ಸ್ವಭಾವಃ ಈಶ್ವರಸ್ಯ ಪ್ರಕೃತಿಃ ತ್ರಿಗುಣಾತ್ಮಿಕಾ ಮಾಯಾ³ | ಸಾ ಪ್ರಭವಃ ಯೇಷಾಂ ಗುಣಾನಾಂ ತೇ ಸ್ವಭಾವಪ್ರಭವಾಃ | ತೈಃ ಶಮಾದೀನಿ ಕರ್ಮಾಣಿ ಪ್ರವಿಭಕ್ತಾನಿ ಬ್ರಾಹ್ಮಣಾದೀನಾಮ್ | ಅಥವಾ ಬ್ರಾಹ್ಮಣಸ್ವಭಾವಸ್ಯ ಸತ್ತ್ವಗುಣಃ ಪ್ರಭವಃ ಕಾರಣಮ್ | ತಥಾ ಕ್ಷತ್ರಿಯ

1. ವಿಗ್ರಹವು ರಜತಾತ್ಮಕವೆಂದು ಹೇಳುವಂತೆ ಗುಣಗಳ ಕಾರ್ಯ ಎಂಬರ್ಥದಲ್ಲಿ ಗುಣಾತ್ಮಕವೆಂಬ ಮಾತನ್ನು ಪ್ರಯೋಗಿಸಿರುತ್ತಾರೆ.

2. ೧೧-೫೫, ೧೮-೬೫.

3. ಮ|| ಮೈ|| ಗಳಲ್ಲಿಲ್ಲ.

ಸ್ವಭಾವಸ್ಯ ಸತ್ಕೋಪಸರ್ಜನಂ ರಜಃ ಪ್ರಭವಃ | ವೈಶ್ಯಸ್ವಭಾವಸ್ಯ ತಮಲುಪ
ಸರ್ಜನಂ ರಜಃ ಪ್ರಭವಃ | ಶೂದ್ರಸ್ವಭಾವಸ್ಯ ರಜಲುಪಸರ್ಜನಂ ತಮಃ ಪ್ರಭವಃ |
ಪ್ರಶಾನ್ತ್ಯಶ್ಚಯೇಹಾಮೂಢತಾ¹ಸ್ವಭಾವದರ್ಶನಾತ್ ಚತುರ್ಣಾಮ್ | ಅಥವಾ
ಜನ್ಮಾಂತರಕೃತಸಂಸ್ಕಾರಃ ಪ್ರಾಣಿನಾಂ ವರ್ತಮಾನಜನ್ಮನಿ ಸ್ವಕಾರ್ಯಾಭಿಮುಖಿತ್ವೇನ
ಅಭಿವ್ಯಕ್ತಃ ಸ್ವಭಾವಃ | ಸ ಪ್ರಭವಃ ಯೇಷಾಂ ಗುಣಾನಾಂ ತೇ ಸ್ವಭಾವಪ್ರಭವಾಃ
ಗುಣಾಃ² | ಗುಣಪ್ರಾದುರ್ಭಾವಸ್ಯ ನಿಷ್ಕಾರಣತ್ವಾನುಪಪತ್ತೇಃ ಸ್ವಭಾವಃ ಕಾರಣಮ್
ಇತಿ ಚ ಕಾರಣವಿಶೇಷೋಪಾದಾನಮ್ | ಏವಂ ಸ್ವಭಾವಪ್ರಭವೈಃ ಪ್ರಕೃತಿಪ್ರಭವೈಃ³
ಸತ್ತ್ವರಜಸ್ತಮೋಭಿಃ ಗುಣೈಃ ಸ್ವಕಾರ್ಯಾನುರೂಪೇಣ⁴ ಶಮಾದೀನಿ ಕರ್ಮಾಣಿ
ಪ್ರವಿಭಕ್ತಾನಿ ||

(ಭಾಷ್ಯಾರ್ಥ)

ಬ್ರಾಹ್ಮಣರೂ ಕ್ಷತ್ರಿಯರೂ ವೈಶ್ಯರೂ ಬ್ರಾಹ್ಮಣಕ್ಷತ್ರಿಯವೈಶ್ಯರುಗಳು ; ಆ
ಬ್ರಾಹ್ಮಣಕ್ಷತ್ರಿಯವೈಶ್ಯರಿಗೂ ಶೂದ್ರರಿಗೂ ; (ಇಲ್ಲಿ) ಶೂದ್ರರನ್ನು ಸಮಾಸದಲ್ಲಿ
ಸೇರಿಸದೆ ಇರುವುದು ಅವರು ಏಕಜಾತಿಗಳಾದ್ದರಿಂದಲೂ⁵ ವೇದಕ್ಕೆ ಅಧಿಕಾರಿಗಳಲ್ಲದ್ದ
ರಿಂದಲೂ⁶ (ಎಂದು ತಿಳಿಯಬೇಕು). ಎಲೈ ಪರಂತಪನೆ, (ಇವರಿಗೆಲ್ಲ) ಕರ್ಮಗಳು
ವಿಂಗಡಿಸಲ್ಪಟ್ಟಿವೆ, ಒಂದರಿಂದೊಂದನ್ನು ವಿಂಗಡಿಸಿ ಗೊತ್ತುಮಾಡಲ್ಪಟ್ಟಿರುತ್ತವೆ.
ಏತರಿಂದ (ವಿಂಗಡಿಸಲ್ಪಟ್ಟಿರುತ್ತವೆ ? ಎಂದರೆ) ಸ್ವಭಾವಪ್ರಭವಗಳಾದ ಗುಣ
ಗಳಿಂದ ಸ್ವಭಾವವೆಂದರೆ ಈಶ್ವರನ ಪ್ರಕೃತಿಯಾದ ತ್ರಿಗುಣಾತ್ಮಕವಾದ ಮಾಯೆ⁷ ;
ಅದು ಯಾವ ಗುಣಗಳಿಗೆ ಪ್ರಭವವೋ (ಕಾರಣವೋ)⁸ ಅವು ಸ್ವಭಾವ ಪ್ರಭವಗಳು.

1. 'ಮೂಢ' ಮ|| ಮೈ||

2. ಮ|| ದಲ್ಲಿಲ್ಲ.

3. ಮ|| ದಲ್ಲಿಲ್ಲ ; 'ಪ್ರಕೃತಿಭವೈಃ' ಅ||

4. 'ಸ್ವಕಾರಣಾನುರೂಪೇಣ' ಮ||

5. ಗೌ.ಧ. ೨-೧-೫೧ರ ಸೂಚನೆ ; ಶೂದ್ರರಿಗೆ ಉಪನಯನವಿಲ್ಲದ್ದರಿಂದ ಅವರು
ದ್ವಿಜರಲ್ಲ ಎಂದರ್ಥ.

6. ಗೌ. ಧ. ೨-೨-೪. ಜೈಮಿನೀಯಸೂತ್ರ ಅಪಶೂದ್ರಾಧಿಕರಣದಲ್ಲಿ ಈ ವಿಚಾರವನ್ನು
ಮಾಡಿದೆ. ವೇದೋಕ್ತಕರ್ಮಕ್ಕೆ ಅಧಿಕಾರವಿಲ್ಲದಿದ್ದರೂ ಶೂದ್ರರೂ ಸ್ವಧರ್ಮಾನುಷ್ಠಾನದಿಂದ
ಚಿತ್ತಶುದ್ಧಿಯನ್ನು ಹೊಂದಿ ಜ್ಞಾನವನ್ನು ಪಡೆಯಬಹುದೆಂಬುದಕ್ಕೆ ಸೂ. ಭಾ. ೧-೨-೨೮
ನೋಡಿ. 'ತಥಾ ಶೂದ್ರಾಃ' ಎಂಬ (೯-೨೨) ಗೀತೋಕ್ತಿಯೂ ಇದೆ.

7. ೫-೧೪ರ ಭಾಷ್ಯವನ್ನು ನೋಡಿ.

8. ಗುಣಗಳು ತೋರಿಕೊಳ್ಳುವದಕ್ಕೆ ಕಾರಣವೋ ಎಂದರ್ಥ.

ಅವುಗಳಿಂದ ಬ್ರಾಹ್ಮಣರೇ ಮೊದಲಾದವರಿಗೆ ಶಮವೇ ಮುಂತಾದ ಕರ್ಮಗಳು ವಿಂಗಡಿಸಲ್ಪಟ್ಟಿರುತ್ತವೆ.

ಅಥವಾ ಬ್ರಾಹ್ಮಣಸ್ವಭಾವಕ್ಕೆ ಸತ್ತ್ವಗುಣವು ಪ್ರಭವವು, ಕಾರಣವು ; ಇದರಂತೆ ಕ್ಷತ್ರಿಯಸ್ವಭಾವಕ್ಕೆ ಸತ್ತ್ವವನ್ನು ಕಡಿಮೆಯಾಗುಳ್ಳ ರಜಸ್ಸು ಪ್ರಭವವು ; ವೈಶ್ಯ ಸ್ವಭಾವಕ್ಕೆ ತಮಸ್ಸನ್ನು ಕಡಿಮೆಯಾಗಿ (ಬೆರಕೆಯಲ್ಲಿ) ಟ್ಪುಕೊಂಡಿರುವ ರಜಸ್ಸು ಪ್ರಭವವು ; ಶೂದ್ರಸ್ವಭಾವಕ್ಕೆ ರಜಸ್ಸನ್ನು ಕಡಿಮೆಯಾಗಿ (ಬೆರಕೆಯಲ್ಲಿ) ಟ್ಪುಕೊಂಡಿರುವ ತಮಸ್ಸು ಪ್ರಭವವು (ಎಂದು ಸ್ವಭಾವಪ್ರಭವೈಃ ಗುಣೈಃ ಎಂಬ ಮಾತಿನ ಅರ್ಥವನ್ನು ತಿಳಿಯಬೇಕು.) ಏಕೆಂದರೆ ಶಮ, ಈಶ್ವರಭಾವ, ಉದ್ಯೋಗ, ಮೂಢತನ - ಇವು ನಾಲ್ಕು (ವರ್ಣದಲ್ಲಿಯೂ) ಕಂಡುಬರುತ್ತವೆ.¹

ಅಥವಾ (ಹಿಂದೆ) ಬೇರೊಂದು ಜನ್ಮದಲ್ಲಿ ಮಾಡಿದ್ದ ಕರ್ಮದ ಸಂಸ್ಕಾರವು ಜೀವರುಗಳ (ಈಗ) ಇರುವ ಜನ್ಮದಲ್ಲಿ ತನ್ನ ಕಾರ್ಯದ ಕಡೆಗೆ ತಿರುಗಿ² ಹೊರತೋರಿಕೊಂಡರೆ ಸ್ವಭಾವವೆನಿಸುತ್ತದೆ. ಆ ಸ್ವಭಾವವು ಯಾವ ಗುಣಗಳಿಗೆ ಪ್ರಭವವೋ ಅವು ಸ್ವಭಾವಪ್ರಭವವಾದ ಗುಣಗಳು (ಎಂದು ಸ್ವಭಾವಪ್ರಭವೈಃ ಗುಣೈಃ ಎಂಬುದನ್ನು ವಿವರಿಸಬೇಕು).³ ಗುಣಗಳು ಕಾರಣವಿಲ್ಲದೆ ತೋರಿಕೊಳ್ಳುವದೆಂಬುದು ಹೊಂದುವದಿಲ್ಲವಾದ್ದರಿಂದ ಸ್ವಭಾವವೇ ಕಾರಣವೆಂದು ವಿಶೇಷಕಾರಣವನ್ನು ತೆಗೆದುಕೊಂಡು (ಸ್ವಭಾವಪ್ರಭವೈಃ ಎಂದು ತಿಳಿಸಿದೆ ಎಂದಾದರೂ ಹೇಳಬಹುದು⁴).

ಈ ರೀತಿಯಲ್ಲಿ ಸ್ವಭಾವಪ್ರಭವಗಳಾದ ಪ್ರಕೃತಿಯಿಂದುಂಟಾಗಿರುವ ಸತ್ತ್ವ ರಜಸ್ತಮೋಗುಣಗಳಿಂದ ತಮ್ಮತಮ್ಮ ಕಾರ್ಯಕ್ಕೆ ತಕ್ಕಂತೆ ಶಮವೇ ಮುಂತಾದ ಕರ್ಮಗಳು (ಬ್ರಾಹ್ಮಣಾದಿಗಳಿಗೆ) ವಿಂಗಡಿಸಲ್ಪಟ್ಟಿರುತ್ತವೆ.

1. ಒಬ್ಬೊಬ್ಬರಿಗೆ ಒಂದೊಂದು ಸ್ವಭಾವವೆಂದು ಹಂಚಿಕೊಂಡಿಲ್ಲ.

2. ಕಾರ್ಯವನ್ನುಂಟುಮಾಡುವದಕ್ಕೆ ಹೊರಟು.

3. 'ಸ್ವಭಾವಪ್ರಭವೈಃ' ಎಂಬುದಕ್ಕೆ ಕೊಟ್ಟಿರುವ ಮೂರು ಅರ್ಥಗಳನ್ನು ಲಕ್ಷ್ಯದಲ್ಲಿಡಬೇಕು. (೧) ಸ್ವಭಾವದಿಂದ ಅಥವಾ ಪ್ರಕೃತಿಯಿಂದ, ಹೊರಟುಬರುವ, ಹೊರತೋರಿಕೊಳ್ಳುವ ಗುಣಗಳಿಂದ ಶಮಾದಿಗಳು ವಿಭಕ್ತವಾಗಿದೆ ; (೨) ಸ್ವಭಾವಕ್ಕೆ, ಬ್ರಾಹ್ಮಣತ್ವವೇ ಮುಂತಾದದ್ದಕ್ಕೆ, ಕಾರಣವಾದ ಗುಣಗಳಿಂದ, ಅವು ವಿಭಕ್ತವಾಗಿದೆ ; (೩) ಸ್ವಭಾವದಿಂದ, ಹಿಂದಿನ ಜನ್ಮದ ಕರ್ಮದ ಸಂಸ್ಕಾರದಿಂದ, ಹೊರತೋರಿಕೊಳ್ಳುವ ಗುಣಗಳಿಂದ, ಅವು ವಿಭಕ್ತವಾಗಿವೆ. ಮೂರನೆಯ ಅರ್ಥವು ೩-೩೩ರಲ್ಲಿರುವ ಪ್ರಕೃತಿಶಬ್ದದ ಭಾಷ್ಯಕ್ಕೆ ಅನುಗುಣವಾಗಿದೆ. ೧೭-೨ರಲ್ಲಿ ಸ್ವಭಾವಜಾ ಎಂಬುದರ ಭಾಷ್ಯವನ್ನು ನೋಡಿ.

4. ಸಂಸ್ಕಾರವು ಎದ್ದುಕೊಳ್ಳುವದರಿಂದ ಆಯಾ ಗುಣಗಳು ತೋರಿಕೊಳ್ಳುವವೆಂದು ಹೇಳಿದಂತೆ ಆಯಿತು.

(ಭಾಷ್ಯ)

೧೦೨೧. ನನು ಶಾಸ್ತ್ರಪ್ರವಿಭಕ್ತಾನಿ ಶಾಸ್ತ್ರೇಣ ವಿಹಿತಾನಿ¹ ಬ್ರಾಹ್ಮಣಾದೀನಾಂ ಶಮಾದೀನಿ ಕರ್ಮಾಣಿ | ಕಥಮ್ ಉಚ್ಯತೇ ಸತ್ತ್ವಾದಿಗುಣಪ್ರವಿಭಕ್ತಾನಿ ಇತಿ ? ನೈಷ ದೋಷಃ | ಶಾಸ್ತ್ರೇಣಾಪಿ ಬ್ರಾಹ್ಮಣಾದೀನಾಂ ಸತ್ತ್ವಾದಿಗುಣವಿಶೇಷಾಪೇಕ್ಷಯೈವ ಶಮಾದೀನಿ ಕರ್ಮಾಣಿ ಪ್ರವಿಭಕ್ತಾನಿ ನ ಗುಣಾನಪೇಕ್ಷಯಾ ಇತಿ ಶಾಸ್ತ್ರಪ್ರವಿಭಕ್ತಾನ್ಯಪಿ ಕರ್ಮಾಣಿ ಗುಣಪ್ರವಿಭಕ್ತಾನಿ ಇತಿ ಉಚ್ಯತೇ ||೪೧||

(ಭಾಷ್ಯಾರ್ಥ)

(ಆಕ್ಷೇಪ) :- ಬ್ರಾಹ್ಮಣರೇ ಮುಂತಾದವರಿಗೇ ಶಮಾದಿಕರ್ಮಗಳು ಶಾಸ್ತ್ರದಿಂದ ವಿಂಗಡಿಸಲ್ಪಟ್ಟಿರುತ್ತವೆ, ಶಾಸ್ತ್ರದಿಂದ(ಲೇ ಅವು) ವಿಹಿತವಾಗಿರುತ್ತವೆ. (ಹೀಗಿರುವಲ್ಲಿ) ಸತ್ತ್ವಾದಿಗುಣಗಳಿಂದ (ಅವು) ವಿಂಗಡಿಸಲ್ಪಟ್ಟಿರುತ್ತವೆ ಎಂದು ಹೇಳಿದ್ದು ಹೇಗೆ (ಸರಿ) ?

(ಪರಿಹಾರ) :- ಇದೇನೂ ತಪ್ಪಲ್ಲ. ಶಾಸ್ತ್ರದಲ್ಲಿಯೂ ಸತ್ತ್ವವೇ ಮುಂತಾದ ಆಯಾ ಗುಣಗಳನ್ನು ಅವಲಂಬಿಸಿಯೇ ಬ್ರಾಹ್ಮಣಾದಿಗಳಿಗೆ ಶಮಾದಿಕರ್ಮಗಳನ್ನು ವಿಂಗಡಿಸಿರುತ್ತದೆಯೇ ಹೊರತು ಗುಣಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ವಿಂಗಡಿಸಿಲ್ಲ. ಆದ್ದರಿಂದ ಶಾಸ್ತ್ರದಲ್ಲಿ ಇವನ್ನು ವಿಂಗಡಿಸಿದ್ದರೂ ಇವು ಗುಣಗಳಿಂದ ವಿಂಗಡಿಸಲ್ಪಟ್ಟಿವೆ ಎಂದು ಹೇಳಿದ್ದು ಸರಿಯೇ.

(ಭಾಷ್ಯ)

೧೦೨೨. ಕಾನಿ ಪುನಸ್ತಾನಿ ಕರ್ಮಾಣೀತಿ ? ಉಚ್ಯತೇ -

(ಭಾಷ್ಯಾರ್ಥ)

ಆ ಕರ್ಮಗಳಾದರೂ ಯಾವವು ? ಎಂದರೆ ಹೇಳುತ್ತಾನೆ :-

ಶಮೋ ದಮಸ್ತಪಃ ಶೌಚಂ ಕ್ಷಾನ್ತಿರಾರ್ಜವಮೇವ ಚ |

ಜ್ಞಾನಂ ವಿಜ್ಞಾನಮಾಸ್ತಿಕ್ಯಂ ಬ್ರಹ್ಮಕರ್ಮ ಸ್ವಭಾವಜಮ್ ||೪೨||

೪೨. ಶಮ, ದಮ, ತಪಸ್ಸು, ಶೌಚ, ಕ್ಷಾಂತಿ, ಮತ್ತು ಆರ್ಜವವು, ಜ್ಞಾನ, ವಿಜ್ಞಾನ, ಆಸ್ತಿಕ್ಯ - (ಇವು) ಸ್ವಭಾವಜವಾದ ಬ್ರಹ್ಮಕರ್ಮವು.

(ಭಾಷ್ಯ)

೧೦೨೩. ಶಮಃ ದಮಶ್ಚ ಯಥಾವ್ಯಾಖ್ಯಾತಾರ್ಥೌ | ತಪಃ ಯಥೋಕ್ತಂ

1. ಈ ಎರಡು ಮಾತುಗಳು ಮ|| ಮೈ|| ಗಳಲ್ಲಿಲ್ಲ.

ಶಾರೀರಾದಿ | ಶೌಚಂ ವ್ಯಾಖ್ಯಾತಮ್ | ಕ್ಷಾಂತಿಃ ಕ್ಷಮಾ | ಅರ್ಜವಮ್ ಋಜುತ್ಯೇವ
ಚ | ಜ್ಞಾನಮ್ | ವಿಜ್ಞಾನಮ್ | ಅಸ್ತಿತ್ವಮ್ ಅಸ್ತಿತ್ವಭಾವಃ¹ ಶ್ರದ್ಧಧಾನತಾ
ಆಗಮಾರ್ಥೇಷು | ಬ್ರಹ್ಮಕರ್ಮ ಬ್ರಾಹ್ಮಣಜಾತೇಃ ಕರ್ಮ² ಸ್ವಭಾವಜಮ್ |
ಯದುಕ್ತಂ 'ಸ್ವಭಾವಪ್ರಭವೈಃ ಗುಣೈಃ ಪ್ರವಿಭಕ್ತಾನಿ' (೧೮-೪೧) ಇತಿ ತದೇವ
ಉಕ್ತಂ 'ಸ್ವಭಾವಜಮ್' ಇತಿ ||೪೨||

(ಭಾಷ್ಯಾರ್ಥ)

ಶಮ ಮತ್ತು ದಮ - ಇವುಗಳು ಹಿಂದೆ (೧೬-೧, ೨ರ ಭಾಷ್ಯದಲ್ಲಿ)
ವಿವರಿಸಿದ ಅರ್ಥವುಳ್ಳವು. ತಪಸ್ಸು, ಹಿಂದೆ (೧೭-೧೪, ೧೫, ೧೬ರಲ್ಲಿ) ಹೇಳಿರುವ
ಶಾರೀರವೇ ಮುಂತಾದ (ತಪಸ್ಸು). ಶೌಚವನ್ನು (ಹಿಂದೆ ೧೩-೨ರ ಭಾಷ್ಯದಲ್ಲಿ)
ವಿವರಿಸಿದೆ. ಕ್ಷಾಂತಿ, ಕ್ಷಮೆ³ ಮತ್ತು ಅರ್ಜವವು, ಸರಳತನವು.⁴ ಜ್ಞಾನವು ;
ವಿಜ್ಞಾನವು.⁵ ಅಸ್ತಿತ್ವ, ಅಸ್ತಿತ್ವಭಾವವು, ಶಾಸ್ತ್ರದಲ್ಲಿ (ಹೇಳಿರುವ) ವಿಷಯಗಳಲ್ಲಿ
ಶ್ರದ್ಧೆಯಿಡುವುದು. (ಇದಿಷ್ಟು) ಸ್ವಭಾವಜವಾದ ಬ್ರಹ್ಮಕರ್ಮವು, ಬ್ರಾಹ್ಮಣ
ಜಾತಿಯ ಕರ್ಮವು. "ಸ್ವಭಾವಪ್ರಭವವಾದ ಗುಣಗಳಿಂದ (ಕರ್ಮಗಳು) ಪ್ರವಿಭಕ್ತ
ವಾಗಿರುತ್ತವೆ" (೧೮-೪೧) ಎಂದು ಹೇಳಿತ್ತಷ್ಟೆ, ಅದನ್ನೇ (ಇಲ್ಲಿ) ಸ್ವಭಾವಜ
(ಕರ್ಮ) ಎಂದಿದೆ.

ಶೌರ್ಯಂ ತೇಜೋ ದೃತಿರ್ದಾಕ್ಷಂ ಯುದ್ಧೇ ಚಾಪ್ಯಪಲಾಯನಮ್ |

ದಾನಮೀಶ್ವರಭಾವಶ್ಚ ಕ್ಷಾತ್ರಂ ಕರ್ಮ ಸ್ವಭಾವಜಮ್ ||೪೩||

೪೩. ಶೌರ್ಯ, ತೇಜಸ್ಸು, ದೃತಿ, ದಾಕ್ಷ, ಮತ್ತು ಯುದ್ಧದಲ್ಲಿ
ಓಡಿಹೋಗದಿರುವುದು ; ದಾನವು, ಮತ್ತು ಈಶ್ವರಭಾವವು - (ಇದು)
ಸ್ವಭಾವಜವಾದ ಕ್ಷಾತ್ರಕರ್ಮವು.

(ಭಾಷ್ಯ)

೧೦೨೪. ಶೌರ್ಯಂ ಶೂರಸ್ಯ ಭಾವಃ | ತೇಜಃ ಪ್ರಾಗಲ್ಭ್ಯಮ್ | ದೃತಿಃ
ಧಾರಣಮ್ ಸರ್ವಾವಸ್ಥಾಸು ಅನವಸಾದೋ ಭವತಿ ಯಯಾ ದೃತ್ಯಾ ಉತ್ತಮ್ಭಿತಸ್ಯ |

1. 'ಅಸ್ತಿತ್ವಭಾವಃ' ಮ||

2. 'ಬ್ರಾಹ್ಮಂ ಕರ್ಮ ಬ್ರಾಹ್ಮಣಜಾತೇಃ ಕರ್ಮ ಬ್ರಾಹ್ಮಕರ್ಮ' ಮ|| ಮೈ||

3. ೧೬-೨ರ ಭಾಷ್ಯದಲ್ಲಿ ವಿವರಿಸಿದೆ.

4. ವಕ್ರಸ್ವಭಾವವಿಲ್ಲದಿರುವುದು ೧೩-೨.

5. ೨-೨ರ ಭಾಷ್ಯವನ್ನು ನೋಡಿ.

ದಾಕ್ಷಂ ದಕ್ಷಸ್ಯ ಭಾವಃ, ಸಹಸಾ ಪ್ರತ್ಯುತ್ಪನ್ನೇಷು ಕಾರ್ಯೇಷು ಅವ್ಯಾಮೋಹೇನ
ಪ್ರವೃತ್ತಿಃ | ಯುದ್ಧೇ ಚ ಅಪಿ ಅಪಲಾಯನಮ್, ಅಪರಾಜ್ಞುಖೀಭಾವಃ ಶತ್ರುಭ್ಯಃ |
ದಾನಂ ದೇಯೇಷು¹ ಮುಕ್ತಹಸ್ತತಾ | ಈಶ್ವರಭಾವಶ್ಚ ಈಶ್ವರಸ್ಯ ಭಾವಃ² ಪ್ರಭು
ಶಕ್ತಿಪ್ರಕಟೀಕರಣಮ್ ಈಶಿತವ್ಯಾನ್ ಪ್ರತಿ | ಕ್ಷಾತ್ರಂ ಕರ್ಮ ಕ್ಷತ್ರಿಯಜಾತೇಃ³
ವಿಹಿತಂ ಕರ್ಮ ಕ್ಷಾತ್ರಂ ಕರ್ಮ ಸ್ವಭಾವಜಮ್ ||೪೩||

(ಭಾಷ್ಯಾರ್ಥ)

ಶೌರ್ಯವು, ಶೂರನ ಭಾವವು ; ತೇಜಸ್ಸು ದಿಟ್ಟತನವು ; ಧೃತಿ, ಧರಿಸು
ವದು ; ಈ ಧೃತಿಯಿಂದ ಹಿಡಿದೆತ್ತಲ್ಪಟ್ಟವನು ಯಾವ ಅವಸ್ಥೆಗಳಲ್ಲಿಯೂ ಕುಸಿ
ಯದೆ ಇರುತ್ತಾನೆ. ದಾಕ್ಷವು, ದಕ್ಷನ ಭಾವವು, ತಟ್ಟನೆ ಬಂದೊದಗಿರುವ
ಕಾರ್ಯಗಳಲ್ಲಿ ಮೋಹವಿಲ್ಲದೆ ತೊಡಗುವದು. ಮತ್ತು ಯುದ್ಧದಲ್ಲಿ ಓಡಿ
ಹೋಗದಿರುವದು, ಶತ್ರುಗಳಿಗೆ ಬೆನ್ನುತೋರಿಸದೆ ಇರುವದು. ದಾನವು, ಕೊಡತಕ್ಕ
(ವಸ್ತುಗಳಲ್ಲಿ) ಧಾರಾಳವಾದ (ಕೊಡು)ಗೈಯಿರುವದು. ಮತ್ತು ಈಶ್ವರಭಾವವು
ಈಶ್ವರನ ಭಾವವು, ಆಳಲ್ಪಡತಕ್ಕವರಲ್ಲಿ (ತನ್ನ) ಪ್ರಭುಶಕ್ತಿಯನ್ನು ತೋರಿಸಿ
ಕೊಳ್ಳುವದು. (ಇದು) ಸ್ವಭಾವಜವಾದ ಕ್ಷಾತ್ರಕರ್ಮವು, ಕ್ಷತ್ರಿಯಜಾತಿಗೆ ವಿಹಿತವಾದ
ಕ್ಷಾತ್ರಕರ್ಮವು.

ಕೃಷಿಗೌರಕ್ಷವಾಣಿಜ್ಯಂ ವೈಶ್ಯಕರ್ಮ ಸ್ವಭಾವಜಮ್ |

ಪರಿಚರ್ಯಾತ್ಮಕಂ ಕರ್ಮ ಶೂದ್ರಸ್ಯಾಪಿ ಸ್ವಭಾವಜಮ್ ||೪೪||

೪೪. ಕೃಷಿ, ಗೌರಕ್ಷ, ವಾಣಿಜ್ಯ - (ಇದು) ಸ್ವಭಾವಜವಾದ
ವೈಶ್ಯಕರ್ಮವು ಪರಿಚರ್ಯಾತ್ಮಕವಾದ ಕರ್ಮವು ಶೂದ್ರನಿಗೂ ಸ್ವಭಾವಜ
ವಾದದ್ದು.

(ಭಾಷ್ಯ)

೧೦೨೫. ಕೃಷಿಗೌರಕ್ಷವಾಣಿಜ್ಯಮ್ | ಕೃಷಿಶ್ಚ ಗೌರಕ್ಷಂ ಚ ವಾಣಿಜ್ಯಂ ಚ
ಕೃಷಿಗೌರಕ್ಷವಾಣಿಜ್ಯಮ್ | ಕೃಷಿಃ ಭೂಮೇಃ ವಿಲೇಖನಮ್ | ಗೌರಕ್ಷಂ ಗಾಃ ರಕ್ಷತಿ
ಇತಿ ಗೋರಕ್ಷಃ ; ತದ್ಭಾವಃ ಗೌರಕ್ಷಮ್ | ಪಾಶುಪಾಲ್ಯಮ್⁴ ಇತ್ಯರ್ಥಃ |

1. 'ದೇಯದ್ರವ್ಯೇಷು' ನಿ|| ಗು|| ವಾ|| ; 'ದ್ರವ್ಯೇಷು' ಮ|| ಮೈ||

2. 'ಈಶ್ವರಸ್ಯ ಭಾವಃ' ಎಂಬುದು ಮ|| ಮೈ|| ಗಳಲ್ಲಿಲ್ಲ.

3. 'ಕ್ಷತ್ರಜಾತೇ' ಮ|| 4. 'ಪಾಶುಪಾಲನಮ್ ಇತ್ಯರ್ಥಃ' ಮ|| ಮೈ||

ವಾಣಿಜ್ಯಂ ವಣಿಕ್ಕರ್ಮ¹ ಕ್ರಯವಿಕ್ರಯಾದಿಲಕ್ಷಣಮ್ | ವೈಶ್ಯಕರ್ಮ ವೈಶ್ಯಜಾತೇಃ
ಕರ್ಮ ವೈಶ್ಯಕರ್ಮ ಸ್ವಭಾವಜಮ್ | ಪರಿಚರ್ಯಾತ್ಮಕಂ ಶುಶ್ರೂಷಾಸ್ವಭಾವಂ
ಕರ್ಮ ಶೂದ್ರಸ್ಯಾಪಿ ಸ್ವಭಾವಜಮ್ ||೪೪||

(ಭಾಷ್ಯಾರ್ಥ)

ಕೃಷಿಗೌರಕ್ಷವಾಣಿಜ್ಯವು : ಕೃಷಿಯೂ ಗೌರಕ್ಷವೂ ವಾಣಿಜ್ಯವೂ ಕೃಷಿ
ಗೌರಕ್ಷವಾಣಿಜ್ಯವು. ಕೃಷಿ ಎಂದರೆ ನೆಲವನ್ನು ಉಳುವದು ; ಗೌರಕ್ಷವು (ಎಂಬಲ್ಲಿ)
ಗೋವುಗಳನ್ನು ರಕ್ಷಿಸುವವನು ಗೋರಕ್ಷನು ; ಅವನ ಭಾವವು, ಗೌರಕ್ಷವು. ಪಶುಗಳನ್ನು
ಸಾಕುವ (ವೃತ್ತಿ) ಎಂದರ್ಥ. ವಾಣಿಜ್ಯ : ವಣಿಜನ ಕರ್ಮವು ; ಮಾರುವದು,
ಕೊಳ್ಳುವದು ಮುಂತಾದದ್ದು. (ಇದು) ಸ್ವಭಾವಜವಾದ ವೈಶ್ಯ ಕರ್ಮವು,
ವೈಶ್ಯಜಾತಿಯ ಕರ್ಮವು. ಪರಿಚರ್ಯಾತ್ಮಕವಾದ ಸೇವೆಯನ್ನು ಮಾಡುವ ಸ್ವಭಾವದ
ಕರ್ಮವು ಶೂದ್ರನಿಗೂ ಸ್ವಭಾವಜವಾದದ್ದು.

ಸ್ವಧರ್ಮಕ್ಕೆ ಆಗುವ ವಿಶಿಷ್ಟಫಲ

(ಭಾಷ್ಯ)

೧೦೨೬. ಏತೇಷಾಂ ಜಾತಿವಿಹಿತಾನಾಂ ಕರ್ಮಣಾಂ ಸಮ್ಯಗನುಷ್ಠಿತಾನಾಂ
ಸ್ವರ್ಗಪ್ರಾಪ್ತಿಃ ಫಲಂ ಸ್ವಭಾವತಃ | “ವರ್ಣಾ ಆಶ್ರಮಾಶ್ಚ ಸ್ವಕರ್ಮನಿಷ್ಠಾಃ ಪ್ರೇತ್ಯ
ಕರ್ಮಫಲಮನುಭೂಯ ತತಃ ಶೇಷೇಣ ವಿಶಿಷ್ಟದೇಶಜಾತಿಕುಲಧರ್ಮಾಯುಃ
ಶ್ರುತವೃತ್ತವಿತ್ತಸುಖಮೇಧಸೋ ಜನ್ಮ ಪ್ರತಿಪದ್ಯಂತೇ” (ಗೌ. ಧ. ೨-೨-೨೯,
ಮೈ. ಗೌ. ಧ. ೧೧-೩೧) ಇತ್ಯಾದಿಸ್ತುತಿಭ್ಯಃ | ಪುರಾಣೇ ಚ ವರ್ಣನಾಮ್
ಆಶ್ರಮಿಣಾಂ ಚ ಲೋಕಫಲಭೇದವಿಶೇಷಸ್ಮರಣಾತ್ | ಕಾರಣಾಂತರಾತ್ತು ಇದಂ
ವಕ್ಷ್ಯಮಾಣಂ ಫಲಮ್ -

(ಭಾಷ್ಯಾರ್ಥ)

(ಬೇರೆಬೇರೆಯ) ಜಾತಿಗಳಿಗೆ ವಿಹಿತವಾಗಿರುವ ಈ ಕರ್ಮಗಳನ್ನು ಸರಿಯಾಗಿ

1. 'ವಣಿಜಃ ಕರ್ಮ' ಮ||

2. ಬೊಂಬಾಯಿಪಾಠದ ಗೌತಮಧರ್ಮಸೂತ್ರವು ಹೀಗಿದೆ ; “ವರ್ಣಾಶ್ರಮಾಃ ಸ್ವಸ್ವ
ಧರ್ಮನಿಷ್ಠಾಃ ಪ್ರೇತ್ಯ ಕರ್ಮಫಲಮನುಭೂಯ ತತಃ ಶೇಷೇಣ ವಿಶಿಷ್ಟದೇಶಜಾತಿಕುಲ
ರೂಪಾಯುಃಶ್ರುತವೃತ್ತ ಸುಖಮೇಧಿನೋ ಜನ್ಮ ಪ್ರತಿಪದ್ಯಂತೇ”. ಮೈಸೂರಿನ ಮುದ್ರಿತ
ಗೌತಮಧರ್ಮಸೂತ್ರದಲ್ಲಿ ಭಾಷ್ಯದಂತೆಯೇ ಪಾಠವಿದೆ ; ಆದರೆ ಅದರಲ್ಲಿಯೂ 'ಕುಲಧರ್ಮ'
ಎಂಬುದರ ಬದಲು 'ಕುಲರೂಪ' ಎಂದೇ ಇದೆ.

ಮಾಡಿದ್ದರಿಂದ ಸ್ವಭಾವದಿಂದಲೇ ಸ್ವರ್ಗಪ್ರಾಪ್ತಿಯೆಂಬ ಫಲವು (ಆಗುತ್ತದೆ).
 “ವರ್ಣದವರೂ ಆಶ್ರಮದವರೂ ಸ್ವಕರ್ಮನಿಷ್ಠರಾಗಿದ್ದವರು ಸತ್ತಬಳಿಕ ಕರ್ಮ
 ಫಲವನ್ನು ಅನುಭವಿಸಿ ಆಮೇಲೆ ಉಳಿದ ಕರ್ಮದ ಫಲವಾಗಿ ಆಯಾ, ದೇಶ, ಜಾತಿ,
 ಕುಲ, ಧರ್ಮ, ಆಯುಸ್ಸು, ಶಾಸ್ತ್ರಜ್ಞಾನ, ನಡತೆ, ಧನ, ಸುಖ, ಮೇಧಾಶಕ್ತಿ -
 ಇವುಗಳಿಂದೊಡಗೂಡಿ ಜನ್ಮವನ್ನು ಹೊಂದುತ್ತಾರೆ” (ಗೌ. ಧ. ೨-೨-೨೯)
 ಮುಂತಾದ^೨ ಸ್ತುತಿಗಳು ಇದಕ್ಕೆ ಪ್ರಮಾಣವು. ಪುರಾಣದಲ್ಲಿಯೂ^೩ ಆಯಾ ವರ್ಣ
 ದವರೂ ಆಶ್ರಮದವರೂ ಬೇರೆಬೇರೆಯ ಲೋಕವೆಂಬ ಫಲವನ್ನು ಹೊಂದುವ
 ರೆಂಬ ವಿಶೇಷವನ್ನು ಹೇಳಿರುವುದರಿಂದಲೂ (ಹೀಗೆಂದು ತಿಳಿಯಬೇಕು). ಆದರೆ
 ಮತ್ತೊಂದು ಕಾರಣದಿಂದ ಈ ಮುಂದೆ ಹೇಳುವ ಫಲವು^೪ (ವರ್ಣಾಶ್ರಮಧರ್ಮಕ್ಕೆ
 ಆಗುತ್ತದೆ) :-

ಸ್ವೇ ಸ್ವೇ ಕರ್ಮಣ್ಯಭಿರತಃ ಸಂಸಿದ್ಧಿಂ ಲಭತೇ ನರಃ |

ಸ್ವಕರ್ಮನಿರತಃ ಸಿದ್ಧಿಂ ಯಥಾ ವಿನ್ದತಿ ತಚ್ಛ್ರಣು

||೪೫||

೪೫. ತನ್ನತನ್ನ ಕರ್ಮದಲ್ಲಿ ಅಭಿರತನಾದ ನರನು ಸಂಸಿದ್ಧಿಯನ್ನು
 ಹೊಂದುತ್ತಾನೆ. ಸ್ವಕರ್ಮನಿರತನು ಹೇಗೆ ಸಿದ್ಧಿಯನ್ನು ಹೊಂದುತ್ತಾನೋ
 ಅದನ್ನು (ಹೇಳುವೆನು) ಕೇಳು.

(ಭಾಷ್ಯ)

೧೦೨೨. ಸ್ವೇ ಸ್ವೇ ಯಥೋಕ್ತಲಕ್ಷಣಭೇದೇ ಕರ್ಮಣಿ ಅಭಿರತಃ ತತ್ಪರಃ
 ಸಂಸಿದ್ಧಿಮ್ ಸ್ವಕರ್ಮಾನುಷ್ಠಾನಾತ್ ಅಶುದ್ಧಿಕ್ಷಯೇ ಸತಿ ಕಾಯೇನ್ದ್ರಿಯಾಣಾಂ
 ಜ್ಞಾನನಿಷ್ಠಾಯೋಗ್ಯತಾಲಕ್ಷಣಾಂ ಸಂಸಿದ್ಧಿಂ ಲಭತೇ ಪ್ರಾಪ್ನೋತಿ ನರಃ | ಅಧಿಕೃತಃ
 ಪುರುಷಃ | ಕಿಂ ಸ್ವಕರ್ಮಾನುಷ್ಠಾನತ ಏವ ಸಾಕ್ಷಾತ್ ಸಂಸಿದ್ಧಿಃ ? ನ | ಕಥಂ ತರ್ಹಿ ?
 ಸ್ವಕರ್ಮನಿರತಃ ಸಿದ್ಧಿಂ ಯಥಾ ಯೇನ ಪ್ರಕಾರೇಣ ವಿನ್ದತಿ ತತ್ ಶ್ರಣು ||೪೫||

1. ಆಯಾ ಲೋಕಪ್ರಾಪ್ತಿ ಎಂದರ್ಥ.

2. ಆಪಸ್ತಂಬ (೨-೨-೨-೩) ಮುಂತಾದ.

3. ವಿ.ಪು. ೩-೮, ೯ ಮುಂತಾದದ್ದರಲ್ಲಿ.

4. ಜ್ಞಾನನಿಷ್ಠಾಯೋಗ್ಯತೆ ಎಂಬ ಫಲವು - ಎಂದರ್ಥ. ಕರ್ಮಗಳಿಗೆ ಲೋಕಾಂತರ
 ರೂಪವಾದ ಫಲವನ್ನು ಇಲ್ಲಿ ತಿರಸ್ಕರಿಸಿಲ್ಲ ; ಜ್ಞಾನಪ್ರಕರಣವಾದ್ದರಿಂದ ಇಲ್ಲಿ
 ವಿಧಾನಮಾಡಿರುವ ಕರ್ಮಕ್ಕೆ ಈಶ್ವರಾರ್ಪಣದಿಂದ ಈ ಫಲವೆಂದು ಹೇಳಿದೆ.

(ಭಾಷ್ಯಾರ್ಥ)

ಮೇಲೆ ಹೇಳಿದಂತೆ ಬೇರೆಬೇರೆಯಾಗಿರುವ ಸ್ವರೂಪದ ತನ್ನ ತನ್ನ ಕರ್ಮದಲ್ಲಿ ಅಭಿರತನಾದ ತತ್ಪರನಾದ ನರನು ಅಧಿಕಾರಿಯಾದ ಪುರುಷನು ಸಂಸಿದ್ಧಿಯನ್ನು ತನ್ನ ಕರ್ಮವನ್ನು ಮಾಡುವದರಿಂದ ಅಶುದ್ಧಿಯು ಸವೆಯಲು ಶರೀರೇಂದ್ರಿಯಗಳು ಜ್ಞಾನನಿಷ್ಠೆಗೆ ತಕ್ಕವುಗಳಾಗುವವೆಂಬ ಸಂಸಿದ್ಧಿಯನ್ನು - ಹೊಂದುವನು, ಪಡೆದು ಕೊಳ್ಳುವನು. ತನ್ನ ಕರ್ಮವನ್ನು ಮಾಡಿದ ಮಾತ್ರದಿಂದಲೇ ನೇರಾಗಿ ಸಂಸಿದ್ಧಿ (ಯಾಗು)ವದೇನು ? ಎಂದರೆ ಹಾಗಲ್ಲ.¹ ಮತ್ತೆ ಹೇಗೆಂದರೆ ಸ್ವಕರ್ಮನಿರತನಾಗಿದ್ದರೆ ಸಿದ್ಧಿಯನ್ನು ಹೇಗೆ ಯಾವ ಪ್ರಕಾರದಿಂದ ಹೊಂದುವನೋ ಅದನ್ನು (ಹೇಳುವೆನು) ಕೇಳು.

ಯತಃ ಪ್ರವೃತ್ತಿಭೂತಾನಾಂ ಯೇನ ಸರ್ವಮಿದಂ ತತಮ್ |

ಸ್ವಕರ್ಮಣಾ ತಮಭ್ಯರ್ಚ್ಯ ಸಿದ್ಧಿಂ ವಿನ್ದತಿ ಮಾನವಃ ||೪೬||

೪೬. ಯಾವಾತನಿಂದ ಭೂತಗಳ ಪ್ರವೃತ್ತಿಯೋ, ಯಾವಾತನಿಂದ ಇದೆಲ್ಲವೂ ತತವಾಗಿರುವದೋ ಸ್ವಕರ್ಮದಿಂದ ಆತನನ್ನು ಅಭ್ಯರ್ಚನೆ ಮಾಡಿದರೆ ಮಾನವನು ಸಿದ್ಧಿಯನ್ನು ಹೊಂದುತ್ತಾನೆ.

(ಭಾಷ್ಯ)

೧೦೨೮. ಯತಃ ಯಸ್ಮಾತ್ ಪ್ರವೃತ್ತಿಃ ಉತ್ಪತ್ತಿಃ ಚೇಷ್ಟಾ ವಾ ಯಸ್ಮಾತ್ ಅನ್ತರ್ಯಾಮಿಣಃ ಈಶ್ವರಾತ್ ಭೂತಾನಾಂ ಪ್ರಾಣಿನಾಂ ಸ್ಯಾತ್ | ಯೇನ ಈಶ್ವರೇಣ ಸರ್ವಮ್ ಇದಂ ಜಗತ್ ತತಂ ವ್ಯಾಪ್ತಮ್, ಸ್ವಕರ್ಮಣಾ ಪೂರ್ವೋಕ್ತೇನ ಪ್ರತಿವರ್ಣಂ ತಮ್ ಈಶ್ವರಮ್ ಅಭ್ಯರ್ಚ್ಯ ಪೂಜಯಿತ್ವಾ ಆರಾಧ್ಯ ಕೇವಲಂ ಜ್ಞಾನನಿಷ್ಠಾಯೋಗ್ಯತಾಲಕ್ಷಣಾಂ ಸಿದ್ಧಿಂ ವಿನ್ದತಿ ಮಾನವಃ ಮನುಷ್ಯಃ² ||೪೬||

(ಭಾಷ್ಯಾರ್ಥ)

(ಯತಃ = ಯಸ್ಮಾತ್) ಯಾವಾತನಿಂದ ಪ್ರವೃತ್ತಿಯು, ಉತ್ಪತ್ತಿಯು ಅಥವಾ ವ್ಯಾಪಾರವು ; ಯಾವ ಅಂತರ್ಯಾಮಿಯಾದ ಈಶ್ವರನಿಂದ ಭೂತಗಳ ಪ್ರಾಣಿಗಳ (ಪ್ರವೃತ್ತಿಯು) ಉಂಟಾಗುವದೋ, ಯಾವ ಈಶ್ವರನಿಂದ ಈ ಜಗತ್ತೆಲ್ಲವೂ ತತವೋ ವ್ಯಾಪ್ತ(ವಾಗಿರು)ವದೋ, ಹಿಂದೆ ಪ್ರತಿವರ್ಣಕ್ಕೂ ಹೇಳಿರುವ ಸ್ವಕರ್ಮ-ದಿಂದ ಆ ಈಶ್ವರನನ್ನು ಅಭ್ಯರ್ಚನೆಮಾಡಿದರೆ, ಪೂಜಿಸಿದರೆ ಆರಾಧನೆಮಾಡಿದರೆ

1. ಬರಿಯ ಕರ್ಮದಿಂದಲ್ಲ ; ಈಶ್ವರಾರ್ಪಣರೂಪವಾದ ಕರ್ಮದಿಂದ.

2. ನಿ|| ಮೈ|| ಗಳಲ್ಲಿಲ್ಲ.

ಮಾತ್ರ¹ ಮಾನವನು ಮನುಷ್ಯನು ಜ್ಞಾನನಿಷ್ಠೆಗೆ ಯೋಗ್ಯತೆಯೆಂಬ ಸಿದ್ಧಿಯನ್ನು ಹೊಂದುತ್ತಾನೆ.

ಶ್ರೇಯಾನ್ ಸ್ವಧರ್ಮೋ ವಿಗುಣಃ ಪರಧರ್ಮಾತ್ ಸ್ವನುಷ್ಠಿತಾತ್ |

ಸ್ವಭಾವನಿಯತಂ ಕರ್ಮ ಕುರ್ವನ್ನಾಪ್ನೋತಿ ಕಿಲ್ಬಿಷಮ್ ||೪೭||

೪೭. ಚೆನ್ನಾಗಿ ಅನುಷ್ಠಾನಮಾಡಿದ ಪರಧರ್ಮಕ್ಕಿಂತಲೂ ವಿಗುಣವಾದ ತನ್ನ ಧರ್ಮವೇ ಮೇಲು. ಸ್ವಭಾವನಿಯತವಾದ ಕರ್ಮವನ್ನು ಮಾಡುವವನು ಕಿಲ್ಬಿಷವನ್ನು ಹೊಂದುವದಿಲ್ಲ.

(ಭಾಷ್ಯ)

೧೦೭೯. ಯತ ಏವಮ್ ಅತಃ ಶ್ರೇಯಾನ್ ಪ್ರಶಸ್ಕತರಃ ಸ್ತೋ ಧರ್ಮಃ ಸ್ವಧರ್ಮಃ ವಿಗುಣೋಽಪಿ ಇತಿ ಅಪಿಶಬ್ದಃ ದ್ರಷ್ಟವ್ಯಃ | ಪರಧರ್ಮಾತ್ ಸ್ವನುಷ್ಠಿತಾತ್ | ಸ್ವಭಾವನಿಯತಂ ಸ್ವಭಾವೇನ ನಿಯತಮ್ | ಯದುಕ್ತಂ ಸ್ವಭಾವಜಮ್² ಇತಿ ತದೇವೋಕ್ತಂ 'ಸ್ವಭಾವನಿಯತಮ್' ಇತಿ | ಯಥಾ ವಿಷಜಾತಸ್ಯ ಕೃಮೇಃ ವಿಷಂ ನ ದೋಷಕರಮ್ ತಥಾ ಸ್ವಭಾವನಿಯತಂ ಕರ್ಮ ಕುರ್ವನ್ ನಾಪ್ನೋತಿ ಕಿಲ್ಬಿಷಮ್ ಪಾಪಮ್ ||೪೭||

(ಭಾಷ್ಯಾರ್ಥ)

ಹೀಗಿದೆಯಷ್ಟೇ, ಆದ್ದರಿಂದ ಸ್ವಧರ್ಮವು ತನ್ನ ಧರ್ಮವು ವಿಗುಣವಾದರೂ - (ಮೂಲದಲ್ಲಿ) 'ವಿಗುಣೋಽಪಿ' ಎಂದು ಅಪಿಶಬ್ದವನ್ನು ಅಧ್ಯಾಹಾರಮಾಡಿಕೊಳ್ಳಬೇಕು - ಚೆನ್ನಾಗಿ ಮಾಡಿದ ಪರಧರ್ಮಕ್ಕಿಂತಲೂ ಶ್ರೇಯಸ್ಸು, (ಹೆಚ್ಚು) ಮೇಲ್ತರದ್ದು. ಸ್ವಭಾವನಿಯತವಾದ ಸ್ವಭಾವದಿಂದ ಗೊತ್ತಾಗಿರುವ - (ಹಿಂದಿನ ಶ್ಲೋಕಗಳಲ್ಲಿ) 'ಸ್ವಭಾವಜಮ್' ಎಂದು ಹೇಳಿದೆಯಲ್ಲ, ಅದನ್ನೇ (ಇಲ್ಲಿ) 'ಸ್ವಭಾವನಿಯತಮ್' ಎಂದು ಹೇಳಿದೆ - ಹೇಗೆ ವಿಷದಲ್ಲಿ ಹುಟ್ಟಿದ ಕೃಮಿಗೆ ವಿಷವು ದೋಷವನ್ನುಂಟುಮಾಡುವದಿಲ್ಲವೋ ಹಾಗೆ ಸ್ವಭಾವನಿಯತವಾದ ಕರ್ಮವನ್ನು ಮಾಡುವವನು ಕಿಲ್ಬಿಷವನ್ನು ಪಾಪವನ್ನು ಹೊಂದುವದಿಲ್ಲ.

1. 'ಕೇವಲಂ' ಎಂಬುದು ಕ್ರಿಯಾವಿಶೇಷಣವು ; ಬರಿಯ ಕರ್ಮದಿಂದ ಜ್ಞಾನನಿಷ್ಠಾಯೋಗ್ಯತೆ ಎಂಬ ಫಲವು ದೊರಕಲಾರದು, ಅದನ್ನು ಈಶ್ವರಾರಾಧನವಾಗಿ ಮಾಡಿದರೆ ಮಾತ್ರ ಈ ಫಲವು ದೊರಕುವುದು - ಎಂಬ ಅರ್ಥವು ಇದರಿಂದ ಹೊರಡುತ್ತದೆ. ಬರಿಯ ಜ್ಞಾನನಿಷ್ಠಾಯೋಗ್ಯತೆ ಎಂಬ ಫಲವು ದೊರಕುತ್ತದೆ ಎಂಬ ವ್ಯಾಖ್ಯಾನವು ಭಾಷ್ಯಕ್ಕೆ ಹೊಂದುವದಿಲ್ಲ.

2. ಇದರ ಮುಂದೆ "ಸಹಜಮ್" ನಿ|| ಮೈ|| ವಾ||

(ಭಾಷ್ಯ)

೧೦೮೦. ಸ್ವಭಾವನಿಯತಂ ಕರ್ಮ ಕುರ್ವಾಣಃ ವಿಷಜ ಇವ ಕೃಮಿಃ ಕಿಲ್ಬಿಷಂ ನಾಪ್ನೋತಿ ಇತ್ಯುಕ್ತಮ್ | “ಪರಧರ್ಮಶ್ಚ ಭಯಾವಹಃ” (೩-೩೫) ಇತಿ | ಅನಾತ್ಮಜ್ಞಶ್ಚ “ನ ಹಿ ಕಶ್ಚಿತ್ ಕ್ಷಣಮಪ್ಯಕರ್ಮಕೃತ್ ತಿಷ್ಠತಿ” (೩-೫) ಇತಿ |

(ಭಾಷ್ಯಾರ್ಥ)

ಸ್ವಭಾವನಿಯತವಾದ ಕರ್ಮವನ್ನು ಮಾಡುತ್ತಿರುವವನು ವಿಷದಲ್ಲಿ ಹುಟ್ಟಿದ ಕೃಮಿಯಂತೆ ಕಿಲ್ಬಿಷವನ್ನು ಹೊಂದುವದಿಲ್ಲ ಎಂದು ಹೇಳಿದ್ದಾಯಿತು. “ಮತ್ತೊಬ್ಬರ ಧರ್ಮವು ಭಯವನ್ನುಂಟುಮಾಡತಕ್ಕದ್ದೆಂದೂ” (೩-೩೫) ಆತ್ಮಜ್ಞನಲ್ಲದ ಯಾವನೂ “ಒಂದು ಕ್ಷಣವೂ ಕರ್ಮವನ್ನು ಮಾಡದೆ ಇರಲಾರನೆಂದೂ” (೩-೩೫) ಹೇಳಿದ್ದಾಗಿದೆ. ಆದ್ದರಿಂದ -

ಸಹಜಂ ಕರ್ಮ ಕೌಂತೇಯ ಸದೋಷಮಪಿ ನ ತ್ಯಜೇತ್ |

ಸರ್ವಾರಮ್ಭಾ ಹಿ ದೋಷೇಣ ಧೂಮೇನಾಗ್ನಿರಿವಾವೃತಾಃ ||೪೮||

೪೮. ಕೌಂತೇಯನೇ, ಸಹಜವಾದ ಕರ್ಮವು ಸದೋಷವಾದರೂ (ಅದನ್ನು) ಬಿಡತಕ್ಕದ್ದಲ್ಲ. ಏಕೆಂದರೆ ಧೂಮದಿಂದ ಅಗ್ನಿಯ ಹಾಗೆ ಎಲ್ಲಾ ಆರಂಭಗಳೂ ದೋಷದಿಂದ ಆವೃತವಾಗಿರುತ್ತವೆ.

(ಭಾಷ್ಯ)

೧೦೮೧. ಸಹಜಂ ಸಹ ಜನ್ಮನೈವ ಉತ್ಪನ್ನಮ್ | ಕಿಂ ತತ್ ? ಕರ್ಮ¹ ಕೌಂತೇಯ, ಸದೋಷಮಪಿ ತ್ರಿಗುಣಾತ್ಮಕತ್ವಾತ್ ನ ತ್ಯಜೇತ್ | ಸರ್ವಾರಮ್ಭಾಃ | ಆರಂಭ್ಯಂತೇ ಇತಿ ಆರಮ್ಭಾಃ | ಸರ್ವಕರ್ಮಾಣಿ ಇತ್ಯೇತತ್ | ಪ್ರಕರಣಾತ್ | ಯೇ ಕೇಚಿತ್ ಆರಮ್ಭಾಃ ಸ್ವಧರ್ಮಾಃ ಪರಧರ್ಮಾಶ್ಚ ತೇ ಸರ್ವೇ ಹಿ ಯಸ್ಮಾತ್ - ತ್ರಿಗುಣಾತ್ಮಕತ್ವಮ್ ಅತ್ರ ಹೇತುಃ - ತ್ರಿಗುಣಾತ್ಮಕತ್ವಾತ್ ದೋಷೇಣ ಧೂಮೇನ ಸಹಜೇನ ಅಗ್ನಿರಿವ ಆವೃತಾಃ | ಸಹಜಸ್ಯ ಕರ್ಮಣಃ ಸ್ವಧರ್ಮಾಖ್ಯಸ್ಯ ಪರಿತ್ಯಾಗೇನ ಪರಧರ್ಮಾನುಷ್ಠಾನೇಽಪಿ ದೋಷಾತ್ ನೈವ ಮುಚ್ಯತೇ | ಭಯಾವಹಶ್ಚ ಪರಧರ್ಮಃ | ನ ಚ ಶಕ್ಯತೇ ಅಶೇಷತಃ ತ್ಯಕ್ತಮ್ ಅಜ್ಞೇನ ಕರ್ಮ ಯತಃ, ತಸ್ಮಾತ್ ನ ತ್ಯಜೇತ್ ಇತ್ಯರ್ಥಃ ||

(ಭಾಷ್ಯಾರ್ಥ)

ಸಹಜವಾದ ಹುಟ್ಟಿದಾಗಿನಿಂದಲೇ ಉಂಟಾಗಿರುವ - ಅದು ಯಾವದು ?

1. 'ಕಿಂ ಕರ್ಮ ಕುರ್ವನ್' ಮ||

ಎಂದರೆ ಕರ್ಮವು, ಎಲೈ ಕೌಂತೇಯನೇ, ತ್ರಿಗುಣಾತ್ಮಕವಾಗಿರುವದರಿಂದ ದೋಷವುಳ್ಳದ್ದೇ ಅದರೂ (ಅದನ್ನು) ಬಿಡತಕ್ಕದ್ದಲ್ಲ. ಏಕೆಂದರೆ ಸರ್ವಾರಂಭಗಳೂ - ಆರಂಭಿಸಲ್ಪಡುವದರಿಂದ (ಕರ್ಮಗಳು) ಆರಂಭಗಳು - ಎಲ್ಲಾ ಕರ್ಮಗಳೂ ಎಂದರ್ಥ ; ಏಕೆಂದರೆ (ಇದು ಕರ್ಮದ) ಪ್ರಕರಣವಾಗಿರುತ್ತದೆ. ಯಾವ ಆರಂಭಗಳೇ ಆಗಲಿ, (ಅವು) ತನ್ನ ಧರ್ಮಗಳಾಗಿರಲಿ, ಮತ್ತೊಬ್ಬರ ಧರ್ಮಗಳಾಗಿರಲಿ, ಅವೆಲ್ಲವೂ (ದೋಷದಿಂದ ಅವ್ಯತವಾಗಿರುತ್ತವೆ). ಇದಕ್ಕೆ ಮೂರು ಗುಣಗಳಿಂದಾಗಿರುವದೆಂಬುದೇ ಹೇತು. (ಅವುಗಳೆಲ್ಲವೂ) ತ್ರಿಗುಣಾತ್ಮಕವಾಗಿರುವದರಿಂದ (ತನ್ನ) ಜೊತೆಯಲ್ಲಿ ಹುಟ್ಟಿದ ಹೊಗೆಯಿಂದ ಬೆಂಕಿಯು (ಮುಸುಕಲ್ಪಟ್ಟಿರುವಂತೆ), ದೋಷದಿಂದ ಮುಸುಕಲ್ಪಟ್ಟಿರುವವು. ಸ್ವಧರ್ಮವೆಂಬ ಸಹಜವಾದ ಕರ್ಮವನ್ನು ಬಿಟ್ಟು ಮತ್ತೊಬ್ಬರ ಧರ್ಮವನ್ನು ಅನುಷ್ಠಾನಮಾಡಿದರೂ ದೋಷದಿಂದ ಬಿಡುಗಡೆಯಾಗುವದೇ ಇಲ್ಲವಾದ್ದರಿಂದಲೂ ಪರಧರ್ಮವು ಹೆದರಿಕೆಗೆ ಕಾರಣವಾಗಿರುವದರಿಂದಲೂ¹ ಅಜ್ಞಾನು ಸ್ವಲ್ಪವೂ ಉಳಿಯದಂತೆ ಎಲ್ಲಾ ಕರ್ಮಗಳನ್ನೂ ಬಿಡುವದು ಆಗುವಹಾಗಿಲ್ಲವಾದ್ದರಿಂದಲೂ, ಈ ಕಾರಣದಿಂದ (ಸ್ವಕರ್ಮವನ್ನು) ಬಿಡಬಾರದು ಎಂದರ್ಥ.

ಕರ್ಮತ್ಯಾಗವು ಶಕ್ಯವೆ, ಶಕ್ಯವಲ್ಲವೆ ?

(ಭಾಷ್ಯ)

೧೦೮೨. ಕಿಮ್ ಅಶೇಷತಃ ತ್ಯಕ್ತುಮ್ ಅಶಕ್ಯಂ ಕರ್ಮ ಇತಿ ನ ತ್ಯಜೇತ್, ಕಿಂ ವಾ ಸಹಜಸ್ಯ ಕರ್ಮಣಃ ತ್ಯಾಗೇ ದೋಷೋ ಭವತಿ ಇತಿ ? ಕಿಂ ಚ ಅತಃ ? ಯದಿ ತಾವತ್ ಅಶೇಷತಃ ತ್ಯಕ್ತುಮ್ ಅಶಕ್ಯಮ್ ಇತಿ ನ ತ್ಯಾಜ್ಯಂ ಸಹಜಂ ಕರ್ಮ, ಏವಂ ತರ್ಹಿ ಅಶೇಷತಃ ತ್ಯಾಗೇ ಗುಣ ಏವ ಸ್ಯಾತ್ ಇತಿ ಸಿದ್ಧಂ ಭವತಿ ||

(ಭಾಷ್ಯಾರ್ಥ)

(ಸಂಶಯ) :- ಕರ್ಮವನ್ನು ಸಂಪೂರ್ಣವಾಗಿ ಬಿಡುವದಕ್ಕೆ ಆಗುವದಿಲ್ಲವಾದ್ದರಿಂದ ಬಿಡಬಾರದೋ, ಸಹಜವಾದ ಕರ್ಮವನ್ನು ಬಿಟ್ಟರೆ ದೋಷವುಂಟಾಗುವದೆಂಬ ಕಾರಣದಿಂದ ಬಿಡಬಾರದೋ ?

(ಪ್ರಶ್ನೆ) :- ಹೇಗಾದರೇನು ?

(ಉತ್ತರ) :- ಸಂಪೂರ್ಣವಾಗಿ ಬಿಡುವದಕ್ಕೆ ಆಗುವದಿಲ್ಲವಾದ್ದರಿಂದ ಸಹಜವಾದ ಕರ್ಮವನ್ನು ಬಿಡಬಾರದು ಎಂದಾದರೆ ಆ ಪಕ್ಷದಲ್ಲಿ ಸಂಪೂರ್ಣವಾಗಿ ಬಿಟ್ಟರೆ ಗುಣವೇ ಆದೀತೆಂದು ಸಿದ್ಧವಾಗುತ್ತದೆ.

ಕರ್ಮತ್ಯಾಗವು ಶಕ್ಯವಲ್ಲವೆಂಬ ಪೂರ್ವಪಕ್ಷ

(ಭಾಷ್ಯ)

೧೦೮೩. ಸತ್ಯಮ್ ಏವಮ್ | ಅಶೇಷತಸ್ತಾಗ ಏವ ನೋಪಪದ್ಯತೇ ಇತಿ ಚೇತ್ | ಕಿಂ ನಿತ್ಯಪ್ರಚಲಿತಾತ್ಮಕಃ ಪುರುಷಃ ಯಥಾ ಸಾಜ್ಞಾನಾಂ ಗುಣಾಃ | ಕಿಂ ವಾ ಕ್ರಿಯೈವ ಕಾರಕಮ್, ಯಥಾ ಬೌದ್ಧಾನಾಂ ಸ್ಕನ್ಧಾಃ¹ ಕ್ಷಣಪ್ರದ್ವಂಸಿನಃ ? ಉಭಯಥಾಪಿ ಕರ್ಮಣಃ ಅಶೇಷತಸ್ತಾಗೋ ನ ಸಂಭವತಿ ||

(ಭಾಷ್ಯಾರ್ಥ)

(ಆಕ್ಷೇಪ) :- ಹೌದು, ಹೀಗಾದರೆ (ಸಿದ್ಧವಾಗುತ್ತದೆ) ಆದರೆ ಸ್ವಲ್ಪವೂ ಉಳಿಯದಂತೆ ಬಿಡುವದೇ ಆಗುವಹಾಗಿಲ್ಲವಲ್ಲ ! (ಹೇಗೆಂದರೆ) : ಪುರುಷನೇನು ಸಾಂಖ್ಯರ ಗುಣಗಳಂತೆ² ಯಾವಾಗಲೂ ಮಾರ್ಪಡುತ್ತಿರುವ ಸ್ವಭಾವದವ ನೆನ್ನುವಿರೋ, ಅಥವಾ ಬೌದ್ಧರು ಹೇಳುವ ಕ್ಷಣಕ್ಕೆ ನಾಶವಾಗುವ ಸ್ಕಂಧಗಳಂತೆ³ ಕ್ರಿಯೆಯೇ ಕಾರಕವೆನ್ನುವಿರೋ ? ಈ ಎರಡು ಪಕ್ಷಗಳಲ್ಲಿಯೂ ಕರ್ಮವನ್ನು ಸ್ವಲ್ಪವೂ ಉಳಿಯದಂತೆ ಬಿಡುವದು ಆಗುವದಿಲ್ಲ.⁴

ವೈಶೇಷಿಕಮತದಂತೆ ಕರ್ಮತ್ಯಾಗದ ಉಪಪತ್ತಿ

(ಭಾಷ್ಯ)

೧೦೮೪. ಅಥ ತೃತೀಯೋಽಪಿ ಪಕ್ಷಃ | ಯದಾ ಕರೋತಿ ತದಾ ಸಕ್ರಿಯಂ ವಸ್ತು ; ಯದಾ ನ ಕರೋತಿ ತದಾ ನಿಷ್ಕ್ರಿಯಂ ವಸ್ತು⁵ ತದೇವ | ತತ್ರ ಏವಂ ಸತಿ

1. 'ಪಚ್ಚಾಸ್ಕನ್ಧಾಃ' ನಿ||

2. ಗುಣಗಳು ಒಂದು ಕ್ಷಣವೂ ಇದ್ದಂತೆ ಇರುವದಿಲ್ಲವೆಂದು ಸಾಂಖ್ಯರೆನ್ನುತ್ತಾರೆ.

3. ರೂಪ, ವಿಜ್ಞಾನ, ವೇದನಾ, ಸಂಸ್ಕಾರ, ಸಂಜ್ಞಾ - ಎಂಬ ಐದು ಸ್ಕಂಧಗಳು ಕ್ಷಣಿಕವಾಗಿದ್ದು ನಾಶವಾಗುತ್ತಿರುತ್ತವೆ - ಎಂದು ಬೌದ್ಧರೆನ್ನುವರು.

4. ಎರಡು ಪಕ್ಷಗಳಲ್ಲಿಯೂ ಆತ್ಮನಿರುವವರೆಗೆ ಕ್ರಿಯೆ ಹೋಗುವಂತಿಲ್ಲ. ಬೌದ್ಧರ ಪಕ್ಷದಲ್ಲಿ ಆತ್ಮನು ಕ್ರಿಯಾರೂಪನೇ ಆಗಿರುತ್ತಾನೆ.

5. ಮ|| ಮೈ|| ಗಳಲ್ಲಿಲ್ಲ.

ಶಕ್ಯಂ ಕರ್ಮ ಅಶೇಷತಸ್ತುಕ್ತುಮ್ | ಅಯಂ ತು ಅಸ್ಮಿನ್ ತೃತೀಯೇ ಪಕ್ಷೇ
ವಿಶೇಷಃ - ನ ನಿತ್ಯಪ್ರಚಲಿತಂ ವಸ್ತು, ನಾಪಿ ಕ್ರಿಯೈವ ಕಾರಕಮ್ | ಕಿಂ ತರ್ಹಿ ?
ವ್ಯವಸ್ಥಿತೇ ದ್ರವ್ಯೇ ಅವಿದ್ಯಮಾನಾ ಕ್ರಿಯಾ ಉತ್ಪದ್ಯತೇ ವಿದ್ಯಮಾನಾ ಚ ವಿನಶ್ಯತಿ |
ಶುದ್ಧಂ ತತ್ ದ್ರವ್ಯಂ ಶಕ್ತಿಮತ್ ಅವತಿಷ್ಠತೇ ಇತ್ಯೇವಮ್ ಆಹುಃ ಕಾಣಾದಾಃ,
ತದೇವ ಚ ಕಾರಕಮಿತಿ | ಅಸ್ಮಿನ್ ಪಕ್ಷೇ ಕೋ ದೋಷಃ ಇತಿ ?

(ಭಾಷಾರ್ಥ)

(ವೈಶೇಷಿಕ) :- ಅಥವಾ ಮೂರನೆಯದಾದ (ಮತ್ತೊಂದು) ಪಕ್ಷವೂ
(ಇರುತ್ತದೆ). ಯಾವಾಗ ಕರ್ಮವನ್ನು ಮಾಡುತ್ತಾನೋ ಆಗ (ಆತ್ಮತತ್ತ್ವವು)
ಸಕ್ರಿಯವಾದ ವಸ್ತು ; ಯಾವಾಗ ಮಾಡುವದಿಲ್ಲವೋ ಆಗ ಅದೇ ನಿಷ್ಕ್ರಿಯವಾದ
ವಸ್ತು. ಇದು ಹೀಗಾದರೆ ಕರ್ಮವನ್ನು ನಿಶೇಷವಾಗಿಬಿಡುವದಕ್ಕೆ ಆಗುತ್ತದೆ.
ಈ ಮೂರನೆಯ ಪಕ್ಷದಲ್ಲಾದರೆ ಇದೊಂದು ವಿಶೇಷವಿರುತ್ತದೆ : (ಆತ್ಮ)ವಸ್ತು
ನಿತ್ಯವಾಗಿ ಮಾರ್ಪಡುವ ಸ್ವಭಾವದ್ದೂ ಅಲ್ಲ, ಕ್ರಿಯೆಯೇ ಕಾರಕವೆಂಬುದೂ
ಇಲ್ಲ. ಮತ್ತೇನೆಂದರೆ ಇದ್ದಹಾಗೆಯೇ ಇರುವ ವಸ್ತುವಿನಲ್ಲಿ, ಇಲ್ಲದಿದ್ದ ಕ್ರಿಯೆಯು
(ಹೊಸದಾಗಿ) ಉಂಟಾಗುತ್ತದೆ, ಮತ್ತು (ಸ್ವಲ್ಪಕಾಲ) ಇದ್ದು ನಾಶವಾಗುತ್ತದೆ.
ಶುದ್ಧವಾಗಿರುವ ದ್ರವ್ಯವು ಮಾತ್ರ (ಕ್ರಿಯಾ)ಶಕ್ತಿಯುಳ್ಳದ್ದಾಗಿ ಇದ್ದುಕೊಂಡಿರು
ತ್ತದೆ, ಮತ್ತು ಅದೇ ಕಾರಕವೂ (ಆಗಿರುತ್ತದೆ). ಹೀಗೆಂದು ಕಾಣಾದರು ಹೇಳುತ್ತಾರೆ.
ಈ ಪಕ್ಷದಲ್ಲಿ ದೋಷವೇನು ?

ವೈಶೇಷಿಕಮತದ ಖಂಡನೆ

(ಭಾಷ್ಯ)

೧೦೮೫. ಅಯಮೇವ ತು ದೋಷಃ | ಯತಸ್ತ್ವಭಾಗವತಂ ಮತಮಿದಮ್ |
ಕಥಂ ಜ್ಞಾಯತೇ ? ಯತ ಆಹ ಭಗವಾನ್ 'ನಾಸತೋ ವಿದ್ಯತೇ ಭಾವಃ' (೨-೧೬)
ಇತ್ಯಾದಿ | ಕಾಣಾದಾನಾಂ ಹಿ ಅಸತೋ ಭಾವಃ, ಸತಶ್ಚ ಅಭಾವಃ ಇತೀದಂ ಮತಮ್¹ |
ಅಭಾಗವತತ್ವೇಽಪಿ ನ್ಯಾಯವಚ್ಛೇತ್ ಕೋ ದೋಷಃ ಇತಿ ಚೇತ್ ? ಉಚ್ಯತೇ |
ದೋಷವತ್ತು ಇದಮ್ | ಸರ್ವಪ್ರಮಾಣವಿರೋಧಾತ್ | ಕಥಮ್ ? ಯದಿ ತಾವತ್
ದ್ವೈತಕಾದಿದ್ರವ್ಯಂ ಪ್ರಾಗುತ್ಪತ್ತೇಃ ಅತ್ಯಂತಮೇವ ಅಸತ್ ಉತ್ಪನ್ನಂ ಚ ಸ್ಥಿತಂ
ಕಂಚಿತ್ ಕಾಲಂ ಪುನಃ ಅತ್ಯಂತಮೇವ ಅಸತ್ತ್ವಮ್ ಆಪದ್ಯತೇ | ತಥಾ ಚ ಸತಿ
ಅಸದೇವ ಸತ್ ಜಾಯತೇ ಸದೇವ ಅಸತ್ತ್ವಮ್ ಆಪದ್ಯತೇ, ಅಭಾವೋ ಭಾವೋ

1. 'ಅಭಾಗವತಮ್' ಎಂದು ಹೆಚ್ಚಾಗಿ ಮ|| ವಾ|| ಅ||

ಭವತಿ ಭಾವಶ್ಚ ಅಭಾವೋ ಭವತಿ | ತತ್ರ ಅಭಾವಃ ಜಾಯಮಾನಃ ಪ್ರಾಕ್ ಉತ್ಪತ್ತೇಃ
ಶಶವಿಷಾಣಕಲ್ಪಃ ಸಮವಾಯುಸಮವಾಯಿನಿಮಿತ್ತಾಖ್ಯಂ ಕಾರಣಮ್ ಅಪೇಕ್ಷ್ಯ
ಜಾಯತೇ ಇತಿ | ನ ಚ ಏವಮಭಾವಃ ಉತ್ಪದ್ಯತೇ ಕಾರಣಂ ಚ ಅಪೇಕ್ಷತೇ ಇತಿ ಶಕ್ಯಂ
ವಕ್ತುಮ್ | ಅಸತಾಂ ಶಶವಿಷಾಣಾದೀನಾಮ್ ಅದರ್ಶನಾತ್ | ಭಾವಾತ್ಮಕಾಶ್ಚೇತ್
ಘಟಾದಯಃ ಉತ್ಪದ್ಯಮಾನಾಃ ಕಿಂಚಿತ್ ಅಭಿವ್ಯಕ್ತಿಮಾತ್ರೇ ಕಾರಣಮ್ ಅಪೇಕ್ಷ್ಯ
ಉತ್ಪದ್ಯಂತೇ ಇತಿ ಶಕ್ಯಂ ಪ್ರತಿಪತ್ತಮ್¹ | ಕಿಂ ಚ, ಅಸತಶ್ಚ ಸದ್ಭಾವೇ ಸತಶ್ಚ
ಅಸದ್ಭಾವೇ ನ ಕ್ವಚಿತ್ ಪ್ರಮಾಣಪ್ರಮೇಯವ್ಯವಹಾರೇಷು ವಿಶ್ವಾಸಃ ಕಸ್ಯಚಿತ್
ಸ್ಯಾತ್ | ಸತ್ ಸದೇವ, ಅಸತ್ ಅಸದೇವ ಇತಿ ನಿಶ್ಚಯಾನುಪಪತ್ತೇಃ ||

(ಭಾಷ್ಯಾರ್ಥ)

(ಸಿದ್ಧಾಂತಿ) :- ಇದೊಂದೇ ದೋಷವು. ಯಾವದೆಂದರೆ ಇದು ಭಗವಂತನ
(ಮತಕ್ಕೆ) ವಿರುದ್ಧವಾದ ಮತವು.

(ವೈಶೇಷಿಕ) :- ಇದು ಹೇಗೆ ಗೊತ್ತಾಯಿತು ?

(ಸಿದ್ಧಾಂತಿ) :- ಏಕೆಂದರೆ ಭಗವಂತನು “ಅಸತ್ತಿಗೆ ಉತ್ಪತ್ತಿಯಿಲ್ಲ” (೨-
೧೬) ಎಂದು ಮುಂತಾಗಿ ಹೇಳಿರುತ್ತಾನೆ. ಕಾಣಾದರ ಮತವು ‘ಇಲ್ಲದ್ದು ಉಂಟಾಗು
ವದು, ಇದ್ದದ್ದು ಇಲ್ಲವಾಗುವದು’ ಎಂಬಿದೇ ಅಲ್ಲವೆ ? ಆದ್ದರಿಂದ ಈ ಮತವು
(ಭಗವಂತನ ಮತಕ್ಕೆ ವಿರುದ್ಧವು).

(ಪೂರ್ವಪಕ್ಷಿ) :- ಭಗವಂತನ ಮತಕ್ಕೆ ವಿರುದ್ಧವಾಗಿದ್ದರೂ ಯುಕ್ತಿ
ಯುಕ್ತವಾಗಿದ್ದರೆ ದೋಷವೇನು² ?

(ಸಿದ್ಧಾಂತಿ) :- ಹೇಳುತ್ತೇವೆ, (ಕೇಳಿ). ಈ ಮತದಲ್ಲಂತೂ ದೋಷವಿದೆ.
ಏಕೆಂದರೆ (ಇದು) ಎಲ್ಲಾ ಪ್ರಮಾಣಗಳಿಗೂ ವಿರುದ್ಧವಾಗಿರುತ್ತದೆ. ಹೇಗೆಂದರೆ
ಮೊದಲನೆಯದಾಗಿ ದ್ವೈತವೇ ಮುಂತಾದ ದ್ರವ್ಯವು (ತಾನು) ಹುಟ್ಟುವದಕ್ಕೆ
ಮುಂಚೆ ಅತ್ಯಂತವಾಗಿ, ಇಲ್ಲದೆ ಇದ್ದು ಹುಟ್ಟಿದ ಮೇಲೆ ಸ್ವಲ್ಪಕಾಲವಿದ್ದು ಮತ್ತೆ
ಅತ್ಯಂತವಾಗಿಯೇ ಅಸತ್ತ್ವವನ್ನು ಹೊಂದುತ್ತದೆ. ಹಾಗಾದರೆ ಅಸತ್ತೇ ಸತ್ತಾಗುತ್ತದೆ,
ಸತ್ತೇ ಅಸತ್ತ್ವವನ್ನು ಪಡೆಯುತ್ತದೆ ; ಅಭಾವವು ಭಾವವಾಗುತ್ತದೆ. ಮತ್ತು ಭಾವವು

1. ‘ವಕ್ತುಮ್’ ಮ|| ಮೈ||

2. ವಚನಪ್ರಮಾಣಕ್ಕಿಂತಲೂ ತರ್ಕಕ್ಕೆ ಹೊಂದುಗೆಯಾಗಿದ್ದರೆ ಏತಕ್ಕೆ ಒಪ್ಪ-
ಬಾರದು ? - ಎಂದು ಪೂರ್ವಪಕ್ಷವನ್ನು ತೆಗೆದಿರುವದು ವೈಶೇಷಿಕರ ಮತವು ಯುಕ್ತಿ
ವಿರುದ್ಧವೂ ಆಗಿದೆ ಎಂದು ತಿಳಿಸುವದಕ್ಕೆ.

3. ಎರಡು ಪರಮಾಣುಗಳು ಸೇರಿ ಆಗಿರುವ ದ್ರವ್ಯವು ದ್ವೈತವು.

ಅಭಾವವಾಗುತ್ತದೆ. ಅದರಲ್ಲಿ(ಯೂ) ಅಭಾವವು (ತಾನು) ಹುಟ್ಟುವದಕ್ಕೆ ಮೊದಲು ಮೊಲದ ಕೊಂಬಿನಂತಿದ್ದು, ಹುಟ್ಟುವಾಗ ಸಮವಾಯಿ, ಅಸಮವಾಯಿ, ನಿಮಿತ್ತ¹ - ಎಂಬ (ಮೂರು ಬಗೆಯ) ಕಾರಣವನ್ನಿಟ್ಟುಕೊಂಡು ಹುಟ್ಟುತ್ತದೆ (ಎಂದು ಹೇಳಿದಂತಾಯಿತು). ಆದರೆ ಹೀಗೆ ಅಭಾವವು ಹುಟ್ಟುತ್ತದೆಯೆಂದೂ, ಕಾರಣವನ್ನು ಬಯಸುತ್ತದೆ ಎಂದೂ ಹೇಳುವದಕ್ಕೆ ಆಗುವದಿಲ್ಲ ; ಏಕೆಂದರೆ ಇಲ್ಲದಿರುವ ಮೊಲದ ಕೊಂಬೇ ಮುಂತಾದವುಗಳು (ಹುಟ್ಟುವದೂ ಕಾರಣವನ್ನು ಬಯಸುವದೂ) ಕಂಡುಬಂದಿಲ್ಲ.² ಗಡಿಗೇ ಮುಂತಾದವುಗಳು ಭಾವರೂಪ ವೆಂದು (ಒಪ್ಪಿದರೆ), (ಅವು) ಹುಟ್ಟುವಾಗ ತಮ್ಮ ತೋರಿಕೆಗೆ ಮಾತ್ರ ಕಾರಣ ವನ್ನು ಬಯಸಿ ಹುಟ್ಟುತ್ತವೆ ಎಂದು ತಿಳಿಯುವದು ಶಕ್ಯವಾಗಿರುತ್ತದೆ.³ ಇದಲ್ಲದೆ ಅಸತ್ತು ಸತ್ತಾದರೆ, ಮತ್ತು ಸತ್ತು ಅಸತ್ತಾದರೆ ಪ್ರಮಾಣಪ್ರಮೇಯ ವ್ಯವಹಾರಗಳಲ್ಲಿ (ಹೀಗೆಯೇ ಇದು ಎಂಬ) ನಂಬಿಕೆಯೂ ಯಾವದರಲ್ಲಿಯೂ ಯಾರಿಗೂ ಉಂಟಾಗದೆಹೋದೀತು ; ಏಕೆಂದರೆ (ಆ ಸಂದರ್ಭದಲ್ಲಿ) ಇರುವದು ಇದ್ದೇ ಇರುತ್ತದೆ, ಇಲ್ಲದ್ದು ಇರುವದೇ ಇಲ್ಲ - ಎಂಬ ನಿಶ್ಚಯವೇ ಆಗದೆ ಹೋಗುತ್ತದೆ.⁴

1. ಯಾವದೊಡನೆ ತೀರ ಕೂಡಿಕೊಂಡೇ ಕಾರ್ಯವು ಹುಟ್ಟುವದೋ ಅದು ಸಮವಾಯಿಕಾರಣವು ; ಉದಾಹರಣೆಗೆ ಮಣ್ಣು ಮಡಕೆಗೆ ಸಮವಾಯಿಕಾರಣ. ಕಾರ್ಯದೊಡ ನಾಗಲಿ ಕಾರಣದೊಡನಾಗಲಿ ಒಂದೇ ಪದಾರ್ಥದಲ್ಲಿ ತೀರ ಸೇರಿಸಿಕೊಂಡು ಕಾರಣವಾಗಿರುವದು ಅಸಮವಾಯಿಕಾರಣವು ; ಉದಾಹರಣೆಗೆ ಮಣ್ಣಿನ ರೂಪವು ಗಡಿಗೇಯ ರೂಪಕ್ಕೆ ಅಸಮವಾಯಿ ಕಾರಣವು. ಈ ಎರಡೂ ಅಲ್ಲದ ಕಾರಣವು ನಿಮಿತ್ತಕಾರಣವು ; ಉದಾಹರಣೆಗೆ ದಂಡಚಕ್ರಾದಿಗಳು ಗಡಿಗೇ ನಿಮಿತ್ತಕಾರಣವು ಎಂದು ವೈಶೇಷಿಕರು ಹೇಳುತ್ತಾರೆ. ಸಮವಾಯಿಕಾರಣಗಳನ್ನು ಉಪಾ ದಾನಕಾರಣವೆಂದೂ ಮಿಕ್ಕದ್ದೆಲ್ಲವನ್ನೂ ನಿಮಿತ್ತಕಾರಣವೆಂದೂ ವೇದಾಂತಿಗಳು ಕರೆಯುತ್ತಾರೆ.

2. ದ್ವೈತಾದಿಗಳು ಮೊದಲು ಅಭಾವ, ಎಂದರೆ ಅತ್ಯಂತವಾಗಿ ಇರುವದಿಲ್ಲ, ಆದ್ದರಿಂದ ಅವಕ್ಕೆ ಉತ್ಪತ್ತಿಯಾಗಲಿ, ಆ ಉತ್ಪತ್ತಿಗಾಗಿ ಕಾರಣಾಪೇಕ್ಷೆಯಾಗಲಿ ಇರುವದಕ್ಕೆ ಅವಕಾಶವಿಲ್ಲ. ಹಾಗಿದ್ದರೆ ಮೊಲದ ಕೊಂಬಿಗೂ ಹೀಗೆ ಉತ್ಪತ್ತಿಯಾಗಬೇಕಾದೀತು.

3. ಇದು ಸಾಂಖ್ಯಮತವಲ್ಲ ; ವ್ಯವಹಾರದೃಷ್ಟಿಯಿಂದ ಮೊದಲು ಕಾರಣರೂಪ ದಿಂದ ಇದ್ದುಕೊಂಡೇ ಇರುವ ವಸ್ತುಗಳೇ ಅಭಿವ್ಯಕ್ತವಾಗಿ ಕಾರ್ಯವೆಂಬ ಹೆಸರನ್ನು ಪಡೆಯುತ್ತವೆ ಎಂಬ ವೇದಾಂತಿಯ ಸತ್ಕಾರ್ಯವಾದವಿದು. ಕಾರ್ಯಕಾರಕ್ಕೆ ತಿರುಗುವದಕ್ಕೆ ಕಾರಣವುಬೇಕು, ಕಾರ್ಯಕಾರವೂ ಕಾರಣಸ್ವರೂಪವಾಗಿಯೇ ಇರುತ್ತದೆ ಎಂದು ಭಾವ. ಸೂ. ಭಾ. ೨-೧-೧೮.

4. ಆಗ ಯಾವ ವಸ್ತು ಯಾವ ರೂಪವನ್ನಾದರೂ ತಳೆಯಬಹುದಾಗಿರುವದರಿಂದ ಪ್ರಮಾಣವು ಯಾವದೊಂದನ್ನೂ ನಿಶ್ಚಯಿಸಲಾರದು.

(ಭಾಷ್ಯ)

೧೦೮೬. ಕಿಂಚ ಉತ್ಪದ್ಯತೇ ಇತಿ ದ್ವ್ಯಣುಕಾದೇದ್ರವ್ಯಸ್ಯ ಸ್ವಕಾರಣ ಸತ್ತಾಸಂಬಂಧಮ್ ಆಹುಃ | ಪ್ರಾಗುತ್ಪತ್ತೇಶ್ಚ ಅಸತ್ ಪಶ್ಚಾತ್ ಕಾರಣ ವ್ಯಾಪಾರಮ್¹ ಅಪೇಕ್ಷ್ಯ ಸ್ವಕಾರಣೈಃ ಪರಮಾಣುಭಿಃ ಸತ್ತಯಾ ಚ ಸಮವಾಯು ಲಕ್ಷಣೇನ ಸಂಬಂಧೇನ ಸಂಬಂಧ್ಯತೇ | ಸಂಬಂಧಂ ಸತ್ ಕಾರಣಸಮವೇತಂ ಸತ್ ಭವತಿ ಇತಿ² | ತತ್ರ ವಕ್ತವ್ಯಂ ಕಥಮ್ ಅಸತಃ ಸ್ವಂ ಕಾರಣಂ ಭವೇತ್, ಸಂಬಂಧೋ ವಾ ಕೇನಚಿತ್ ಸ್ಯಾತ್ | ನ ಹಿ ವನ್ನಾಪುತ್ರಸ್ಯ ಸ್ವಂ ಕಾರಣಂ ಸಂಬಂಧೋ ವಾ³ ಕೇನ ಚಿತ್ ಪ್ರಮಾಣತಃ ಕಲ್ಪಯಿತುಂ ಶಕ್ಯತೇ ||

(ಭಾಷ್ಯಾರ್ಥ)

ಇದಲ್ಲದೆ, ದ್ವ್ಯಣುಕವೇ ಮುಂತಾದ (ಕಾರ್ಯ)ದ್ರವ್ಯವು ಹುಟ್ಟುತ್ತದೆ ಎಂದರೆ ತನ್ನ ಕಾರಣಕ್ಕೂ ಸತ್ತೆಗೂ ಸಂಬಂಧವಾಗುವದು ಎಂದು (ವೈಶೇಷಿಕರು) ಹೇಳುತ್ತಾರೆ. (ಇದರ ವಿವರ) ; ಹುಟ್ಟುವದಕ್ಕೆ ಮೊದಲು (ಕಾರ್ಯವು) ಅಸ್ತಾಗಿದ್ದು, ಆಮೇಲೆ ಕಾರಣವ್ಯಾಪಾರವನ್ನು ಬಯಸಿ, ತನ್ನ ಕಾರಣವಾದ ಪರಮಾಣುಗಳೊಡನೆಯೂ ಸತ್ತೆಯೊಡನೆಯೂ⁴ ಸಮವಾಯವೆಂಬ ಸಂಬಂಧ ದಿಂದ ಸಂಬಂಧವಾಗುತ್ತದೆ. ಹಾಗೆ ಸಂಬಂಧವಾಗಿ ಕಾರಣಸಮೇತವಾಗಿ ಸತ್ತಾಗುತ್ತದೆ (ಎಂಬುದು ವೈಶೇಷಿಕರ ಮತವು). ಇಲ್ಲಿ ಅಸ್ತಾದದ್ದಕ್ಕೆ ತನ್ನದಾದ ಕಾರಣವು ಹೇಗೆ ಇರಬೇಕು, ಏತರೊಡನೆಯಾದರೂ ಸಂಬಂಧವಾದರೂ (ಹೇಗೆ) ಆಗಬೇಕು ? ಎಂಬುದನ್ನು (ಅವರು) ತಿಳಿಸಿಕೊಡಬೇಕು. ಬಂಜೆಯ ಮಗನಿಗೆ ತನ್ನದಾದ ಕಾರಣ ವಾಗಲಿ ಏತರೊಡನೆಯಾದರೂ ಸಂಬಂಧವಾಗಲಿ (ಇರುವದೆಂದು) ಯಾರಿಂದಲೂ ಪ್ರಮಾಣದ (ಆಧಾರ)ದಿಂದ ಕಲ್ಪಿಸುವದು ಆಗಲಾರದಷ್ಟೆ ?⁵

1. 'ಸ್ವಕಾರಣವ್ಯಾಪಾರಮ್' ನಿ|| ; 'ಕಾರಣಮ್' ಮ||

2. ಮ||ದಲ್ಲಿ ಮಾತ್ರ ಇದೆ ; ಇದ್ದರೆ ಒಳ್ಳೆಯದು.

3. 'ಸತಾ ಸಂಬಂಧಃ ಕಾರಣಂ ವಾ' ನಿ|| ; ಹಿಂದೆಯೂ 'ಸ್ವಂ ಕಾರಣಂ' ಎಂಬಲ್ಲಿ 'ಸತ್ ಕಾರಣಂ' ಎಂದು ನಿ||. ಈಗ ನಾವು ಕೊಟ್ಟಿರುವ ಪಾಠವೇ ಮೇಲು.

4. ಸತ್ತೆಯೆಂಬುದು ಎಲ್ಲಕ್ಕೂ ಹೆಚ್ಚಿನ ಸಾಮಾನ್ಯವು, ಸತ್ತೆಯ ಸಂಬಂಧದಿಂದಲೇ ವಸ್ತುಗಳು ಇವೆ ಎನಿಸಿಕೊಳ್ಳುತ್ತವೆ ಎಂಬುದು ವೈಶೇಷಿಕರ ಪ್ರಕ್ರಿಯೆ.

5. ವೈಶೇಷಿಕಮತವನ್ನು ಸೂತ್ರಭಾಷ್ಯದಲ್ಲಿ ೨-೨-೧೨ರಿಂದ ೧೪ರಲ್ಲಿ ಖಂಡಿಸಿದೆ.

(ಭಾಷ್ಯ)

೧೦೮೨. ನನು ನೈವಂ ವೈಶೇಷಿಕೈಃ ಅಭಾವಸ್ಯ ಸಂಬಂಧಃ ಕಲ್ಪತೇ | ದ್ವ್ಯಣುಕಾದೀನಾಂ ಹಿ ದ್ರವ್ಯಾಣಾಂ ಸ್ವಕಾರಣೇನ ಸಮವಾಯಲಕ್ಷಣಃ ಸಂಬಂಧಃ ಸತಾಮೇವ ಉಚ್ಯತೇ ಇತಿ | ನ | ಸಂಬಂಧಾತ್ ಪ್ರಾಕ್ ಸತ್ತ್ವಾನಭ್ಯುಪಗಮಾತ್ | ನ ಹಿ ವೈಶೇಷಿಕೈಃ ಕುಲಾಲದಣ್ಣಚಕ್ರಾದಿವ್ಯಾಪಾರಾತ್ ಪ್ರಾಕ್ ಘಟಾದೀನಾಮ್ ಅಸ್ತಿತ್ವಮ್ ಇಷ್ಯತೇ | ನ ಚ ಮೃದ ಏವ ಘಟಾದ್ಯಾಕಾರಪ್ರಾಪ್ತಿಮ್ ಇಚ್ಛಂತಿ | ತತಶ್ಚ ಅಸತ ಏವ ಸಂಬಂಧಃ ಪಾರಿಶೇಷ್ಯಾತ್ ಇಷ್ಟೋ ಭವತಿ ||

(ಭಾಷ್ಯಾರ್ಥ)

(ವೈಶೇಷಿಕ) :- ವೈಶೇಷಿಕರು ಹೀಗೆ ಅಭಾವಕ್ಕೆ ಸಂಬಂಧವನ್ನು ಕಲ್ಪಿಸುವದೇ ಇಲ್ಲ. ದ್ವ್ಯಣುಕವೇ ಮುಂತಾದ ದ್ರವ್ಯಗಳಿಗೇ ಅಲ್ಲವೆ, ತಮ್ಮ ಕಾರಣದೊಡನೆ ಸಮವಾಯವೆಂಬ ಸಂಬಂಧ(ವಿರುವದೆಂದು ಅವರು) ಹೇಳುತ್ತಾರೆ ?

(ಸಿದ್ಧಾಂತಿ) :- ಹಾಗಲ್ಲ. ಏಕೆಂದರೆ ಸಂಬಂಧ(ವಾಗುವ)ದಕ್ಕಿಂತ ಮುಂಚೆ (ಕಾರ್ಯವು) ಇರುವದೆಂದು (ಅವರು) ಒಪ್ಪುವದಿಲ್ಲ. ಕುಂಬಾರ, ದಂಡ, ಚಕ್ರ - ಮುಂತಾದವುಗಳು ಕೆಲಸಮಾಡುವದಕ್ಕೆ ಮುಂಚೆ - ಗಡಿಗೇ ಮುಂತಾದವುಗಳು ಇರುವವೆಂದೇನೂ ವೈಶೇಷಿಕರು ಒಪ್ಪಿರುವದಿಲ್ಲ. ಮಣ್ಣೇ ಗಡಿಗೆ ಮುಂತಾದವುಗಳ ಆಕಾರವನ್ನು ಪಡೆಯುವದೆಂದೂ ಅವರು ಹೇಳುವದಿಲ್ಲ.¹ ಆದ್ದರಿಂದ (ಇವೆರಡೂ ಹೋದರೆ) ಉಳಿಯುವದೇನೆಂದರೆ ಅಸತ್ತಾದ (ಕಾರ್ಯಕ್ಕೆ) ಸಂಬಂಧವನ್ನು (ಅವರು) ಒಪ್ಪಿದಾರೆಂದು ಆಗುತ್ತದೆ.

(ಭಾಷ್ಯ)

೧೦೮೮. ನನು ಅಸತೋಽಪಿ ಸಮವಾಯಲಕ್ಷಣಃ ಸಂಬಂಧಃ ನ ವಿರುದ್ಧಃ² | ನ | ವನ್ಶಾಪ್ಪುತ್ರಾದೀನಾಮ್ ಅದರ್ಶನಾತ್ | ಘಟಾದೇರೇವ ಪ್ರಾಗಭಾವಸ್ಯ ಸ್ವಕಾರಣ ಸಂಬಂಧೋ ಭವತಿ ನ ವನ್ಶಾಪ್ಪುತ್ರಾದೇಃ ಅಭಾವಸ್ಯ ತುಲ್ಯತ್ವೇಽಪಿ ಇತಿ ವಿಶೇಷಃ ಅಭಾವಸ್ಯ ವಕ್ತವ್ಯಃ | ಏಕಸ್ಯಾಭಾವಃ, ದ್ವಯೋರಭಾವಃ ಸರ್ವಸ್ಯಾಭಾವಃ, ಪ್ರಾಗಭಾವಃ, ಪ್ರದ್ವಂಸಾಭಾವಃ, ಇತರೇತರಾಭಾವಃ, ಅತ್ಯಂತಾಭಾವಃ - ಇತಿ ಲಕ್ಷಣತಃ ನ ಕೇನಚಿತ್ ವಿಶೇಷಃ ದರ್ಶಯಿತುಂ ಶಕ್ಯಃ | ಅಸತಿ ಚ ವಿಶೇಷೇ ಘಟಸ್ಯ ಪ್ರಾಗಭಾವ

1. ಕಾರ್ಯವು ಕಾರಣರೂಪದಿಂದ ಮೊದಲೇ ಇರುವದೆಂಬ ವೇದಾಂತಿಗಳ ಮತವನ್ನಾಗಲಿ ಕಾರಣವು ಕಾರ್ಯದ ಆಕಾರವನ್ನು ಹೊಸದಾಗಿ ತಳೆಯುವದೆಂಬ ಸಾಂಖ್ಯರ ಮತವನ್ನಾಗಲಿ ವೈಶೇಷಿಕರು ಒಪ್ಪುವದಿಲ್ಲ.

2. 'ವಿರುದ್ಧತೇ' ಮ||

ಏವ ಕುಲಾಲಾದಿಭಿಃ ಘಟಭಾವಮ್ ಆಪದ್ಯತೇ,¹ ಸಂಬದ್ಯತೇ ಚ ಭಾವೇನ ಕಪಾಲಾಖ್ಯೇನ, ಸಂಬದ್ಧಶ್ಚ ಸರ್ವವ್ಯವಹಾರಯೋಗ್ಯಶ್ಚ ಭವತಿ | ನ ತು ಘಟಸ್ಯೈವ ಪ್ರದ್ವಂಸಾಭಾವಃ ಅಭಾವತ್ಯೇ ಸತ್ಯಪಿ ಇತಿ ಪ್ರದ್ವಂಸಾದ್ಯಭಾವಾನಾಂ² ನ ಕ್ವಚಿತ್ ವ್ಯವಹಾರಯೋಗ್ಯತ್ವಮ್ ಪ್ರಾಗಭಾವಸ್ಯೈವ ದ್ವ್ವಣುಕಾದಿದ್ರವ್ಯಾಖ್ಯಸ್ಯ ಉತ್ಪತ್ತಾದಿ ವ್ಯವಹಾರಾರ್ಹತ್ವಮ್ ಇತ್ಯೇತತ್ ಅಸಮಂಜಸಮ್ | ಅಭಾವತ್ವಾವಿಶೇಷಾತ್ ಅತ್ಯಂತಪ್ರದ್ವಂಸಾಭಾವಯೋರಿವ³ ||

(ಭಾಷ್ಯಾರ್ಥ)

(ವೈಶೇಷಿಕ) :- ಅಸತ್ತಾಗಿರುವ (ವಸ್ತುವಿಗೂ) ಸಮವಾಯುರೂಪವಾದ ಸಂಬಂಧ(ವಿರುವದು) ವಿರುದ್ಧವಲ್ಲವಲ್ಲ ?

(ಸಿದ್ಧಾಂತಿ) :- ಹಾಗಲ್ಲ. ಏಕೆಂದರೆ ಬಂಜೆಯ ಮಗನೇ ಮುಂತಾದ (ಅಸತ್ತದಾರ್ಥಗಳಿಗೆ ಈ ಸಂಬಂಧವಿರುವದು) ಕಂಡುಬರುವದಿಲ್ಲ. ಅಭಾವತ್ವವು ಸಮಾನವಾದರೂ ಗಡಿಗೇ ಮುಂತಾದವುಗಳ ಪ್ರಾಗಭಾವಕ್ಕೆ ಸ್ವಕಾರಣ ಸಂಬಂಧವಾಗುವದೇ ಹೊರತು ಬಂಜೆಯ ಮಗನೇ ಮುಂತಾದದ್ದಕ್ಕೆ ಆಗುವದಿಲ್ಲ ಎಂದು (ನೀವು) ಅಭಾವದಲ್ಲಿ ವಿಶೇಷವನ್ನು ಹೇಳಬೇಕಾಗುತ್ತದೆ. ಒಂದರ ಅಭಾವ, ಎರಡರ ಅಭಾವ, ಎಲ್ಲದರ ಅಭಾವ, ಪ್ರಾಗಭಾವ, ಪ್ರದ್ವಂಸಾಭಾವ, ಇತರೇತರಾಭಾವ, ಅತ್ಯಂತಾಭಾವ - ಎಂದು (ಅಭಾವಗಳಿಗೆ) ಲಕ್ಷಣದಿಂದ ವಿಶೇಷವನ್ನು ತೋರಿಸುವದಕ್ಕೆ ಯಾರಿಂದಲೂ ಆಗಲಾರದು.⁴ ಅವುಗಳಲ್ಲಿ (ಯಾವ ವಿಶೇಷವೂ) ಇಲ್ಲದಿದ್ದರೂ ಗಡಿಗೇ ಪ್ರಾಗಭಾವವೇ ಕುಂಬಾರನೇ ಮುಂತಾದ (ಕಾರಣಗಳಿಂದ) ಗಡಿಗೇ ರೂಪವನ್ನು ಪಡೆಯುವಂತೆ (ಮಾಡಲ್ಪಡುತ್ತದೆ, ಕಪಾಲವೆಂಬ ಭಾವರೂಪ(ಕಾರಣ)ದೊಡನೆ ಸಂಬದ್ಧವಾಗುತ್ತದೆ, ಮತ್ತು ಹಾಗೆ ಸಂಬದ್ಧವಾದ(ಬಳಿಕ) ಸಕಲವ್ಯವಹಾರಕ್ಕೂ ತಕ್ಕದ್ದಾಗುತ್ತದೆ ಎಂದೂ ; ಆದರೆ ಅದೇ ಗಡಿಗೇ ಪ್ರದ್ವಂಸಾಭಾವವು (ತನ್ನಲ್ಲಿ) ಅಭಾವತ್ವವಿದ್ದರೂ (ಹಾಗಾಗುವ)ದಿಲ್ಲವಾಗಿ ಪ್ರದ್ವಂಸಾಭಾವವೇ ಮುಂತಾದ (ಅಭಾವಗಳು) ಮೇಲೆ ಹೇಳಿದಂತೆ, ಎಲ್ಲಿಯೂ ವ್ಯವಹಾರಯೋಗ್ಯವಾಗುವದಿಲ್ಲವೆಂದೂ ದ್ವ್ವಣುಕವೇ ಮುಂತಾದ ದ್ರವ್ಯವೆಂಬುದರ ಪ್ರಾಗಭಾವವು ಮಾತ್ರ ಉತ್ಪತ್ತಿಯೇ ಮುಂತಾದ ವ್ಯವಹಾರಕ್ಕೆ

1. 'ಆಪಾದ್ಯತೇ' ಎಂದಿದ್ದರೆ ಚೆನ್ನಾಗಿತ್ತೆಂದು ತೋರುವದು.

2. 'ಪ್ರದ್ವಂಸಾಭಾವಸ್ಯ' ಮ||

3. 'ಅತ್ಯಂತಾಭಾವಪ್ರದ್ವಂಸಾಭಾವಯೋರಿವ' ಮ|| ಮೈ||

4. ಅಭಾವದಲ್ಲಿ ಯಾವ ವಿಶೇಷವೂ ಇಲ್ಲವೆಂಬುದನ್ನು ತೈ. ಭಾ. ಭಾ. ೯ರಲ್ಲಿ ನೋಡಿ.

ತಕ್ಕದ್ದೆಂದೂ (ಹೇಳುವ) ಈ (ವಾದವು) ಅಸಮಂಜಸವು. ಏಕೆಂದರೆ (ಪ್ರಾಗಭಾವವೂ) ಅತ್ಯಂತಾಭಾವ, ಪ್ರದ್ವಂಸಾಭಾವಗಳಂತೆ¹ ಅಭಾವವೇ ಹೊರತು (ಅದರಲ್ಲಿ ಯಾವ) ವಿಶೇಷವೂ ಇರುವದಿಲ್ಲ.

ಸಾಂಖ್ಯಮತಖಂಡನೆ

(ಭಾಷ್ಯ)

೧೦೮೯. ನನು ನೈವ ಅಸ್ಮಾಭಿಃ ಪ್ರಾಗಭಾವಸ್ಯ ಭಾವಾಪತ್ತಿಃ ಉಚ್ಯತೇ | ಭಾವಸ್ವೈವ² ತರ್ಹಿ ಭಾವಾಪತ್ತಿಃ | ಯಥಾ ಘಟಸ್ಯ ಘಟಾಪತ್ತಿಃ, ಪಟಸ್ಯ ವಾ ಪಟಾಪತ್ತಿಃ³ | ಏತದಪಿ ಅಭಾವಸ್ಯ ಭಾವಾಪತ್ತಿವದೇವ ಪ್ರಮಾಣವಿರುದ್ಧಮ್ | ಸಾಂಖ್ಯಸ್ಯಾಪಿ ಯಃ ಪರಿಣಾಮಪಕ್ಷಃ ಸೋಽಪಿ ಅಪೂರ್ವಧರ್ಮೋತ್ಪತ್ತಿವಿನಾಶಾಜ್ಞೇ ಕರಣಾತ್ ವೈಶೇಷಿಕಪಕ್ಷಾತ್ ನ ವಿಶಿಷ್ಯತೇ | ಅಭಿವ್ಯಕ್ತಿತಿರೋಭಾವಾಜ್ಞೇಕರಣೇಽಪಿ ಅಭಿವ್ಯಕ್ತಿತಿರೋಭಾವಯೋಃ ವಿದ್ಯಮಾನತ್ವಾವಿದ್ಯಮಾನತ್ವನಿರೂಪಣೇ ಪೂರ್ವ ವದೇವ ಪ್ರಮಾಣವಿರೋಧಃ | ಏತೇನ ಕಾರಣಸ್ವೈವ ಸಂಸ್ಥಾನಮ್ ಉತ್ಪತ್ತಾದಿ ಇತ್ಯೇತದಪಿ ಪ್ರತ್ಯುಕ್ತಮ್ ||

(ಭಾಷ್ಯಾರ್ಥ)

(ಪೂರ್ವಪಕ್ಷಿ) :- ಪ್ರಾಗಭಾವವು ಭಾವರೂಪವಾಗುವದೆಂದು ನಾವು ಹೇಳಲೇ ಇಲ್ಲವಲ್ಲ !

(ಸಿದ್ಧಾಂತಿ) :- ಹಾಗಾದರೆ ಭಾವವೇ ಭಾವವಾಗುವದೆಂದು ಹೇಳಿದಂತೆ ಆಯಿತು ; ಗಡಿಗೆಯು ಗಡಿಗೆಯಾಗುವದು ಅಥವಾ ಬಟ್ಟೆಯು ಬಟ್ಟೆಯಾಗುವದು ಹೇಗೋ (ಹಾಗೆಯೇ ಇದು). ಅಭಾವವು ಭಾವವಾಗುವದೆಂಬ (ವಾದ)ದಂತೆ ಇದೂ ಪ್ರಮಾಣವಿರುದ್ಧವಾಗುತ್ತದೆ.⁴ ಸಾಂಖ್ಯನು (ಒಪ್ಪಿರುವ) ಪರಿಣಾಮ

1. ಪ್ರಾಗಭಾವ (ಹಿಂದಿಲ್ಲದ್ದು), ಪ್ರದ್ವಂಸಾಭಾವ (ಹಾಳಾದಮೇಲೆ ಇಲ್ಲದಿರುವದು), ಇತರೇತರಾಭಾವ (ಒಂದರಲ್ಲೊಂದು ಇಲ್ಲದಿರುವದು), ಅತ್ಯಂತಾಭಾವ (ತೀರ ಇಲ್ಲದ್ದು) ಎಂಬವಕ್ಕೆ ಪ್ರತಿಯೋಗಿಯ ದೃಷ್ಟಿಯಿಂದ ಲಕ್ಷಣಭೇದವನ್ನು ವೈಶೇಷಿಕರು ಹೇಳುವರಾದರೂ ಸ್ವರೂಪದಿಂದ ಯಾವ ವಿಶೇಷವನ್ನೂ ಅವರು ತೋರಿಸಲಾರರು ಎಂದು ಭಾವ.

2. 'ಹಿ' ಎಂದು ಹೆಚ್ಚಾಗಿ ಅ|| ೧|| 3. 'ಪಟಸ್ಯ ವಾ ಪಟಾಪತ್ತಿಃ' ಇಷ್ಟು ಮ|| ದಲ್ಲಿಲ್ಲ.

4. ದ್ವೈತದ ಅಭಾವವು ಸಮವಾಯಿಕಾರಣವಲ್ಲ, ಎರಡು ಪರಮಾಣುಗಳೇ ದ್ವೈತದ ವಾಗುವವು - ಎಂದು ವೈಶೇಷಿಕನ ಅಭಿಪ್ರಾಯವಾದರೂ ಮೊದಲು ದ್ವೈತದವಿರಲಿಲ್ಲವೆಂದರೆ ಅಭಾವವು ಭಾವವಾಯಿತೆಂದು ಒಪ್ಪಬೇಕಾಗುವದು ; ಇದ್ದಿತೆಂದರೆ ಭಾವವೇ ಭಾವವಾಗುತ್ತದೆ ಎಂದಂತಾಗುತ್ತದೆ, ಅಪಸಿದ್ಧಾಂತವೂ ಪ್ರಮಾಣವಿರೋಧವೂ ಆಗುತ್ತದೆ.

ಪಕ್ಷವುಂಟಲ್ಲ (ಅದರಲ್ಲಿ) ಮೊದಲಿಲ್ಲದ ಧರ್ಮದ ಉತ್ಪತ್ತಿಯನ್ನೂ (ಬಳಿಕ ಅದರ) ನಾಶವನ್ನೂ ಒಪ್ಪಿರುವುದರಿಂದ, ಅದೂ ವೈಶೇಷಿಕಪಕ್ಷಕ್ಕಿಂತ ಬೇರೆ ಯಾಗಿರುವದಿಲ್ಲ.¹ (ಕಾರ್ಯವು) ತೋರುವದು, ಮರೆಯಾಗುವದು - (ಇವು ಗಳನ್ನು ಮಾತ್ರ ಸಾಂಖ್ಯರು) ಒಪ್ಪಿದರೂ ಆ ಅಭಿವ್ಯಕ್ತಿತಿರೋಭಾವಗಳು (ಮೊದಲು) ಇರುವವೋ, ಇಲ್ಲವೋ ? - ಎಂದು ವಿಚಾರಮಾಡಿದರೆ ಮೊದಲಿನಂತೆಯೇ ಪ್ರಮಾಣಕ್ಕೆ ವಿರೋಧವಾಗುತ್ತದೆ.² ಈ (ಖಂಡನೆಯಿಂದ) ಉತ್ಪತ್ತಿಯೇ ಮುಂತಾದದ್ದು ಕಾರಣದ್ದೇ (ಒಂದು) ಆಕಾರವು ಎಂಬೀ (ವಾದವನ್ನೂ) ತಳ್ಳಿಹಾಕಿದಂತೆ ಆಯಿತು.³

(ಭಾಷ್ಯ)

೧೦೯೦. ಪಾರಿಶೇಷ್ಯಾತ್ ಸದೇಕಮೇವ ವಸ್ತು ಅವಿದ್ಯಯಾ ಉತ್ಪತ್ತಿ-
ವಿನಾಶಾದಿಧರ್ಮೈಃ ನಟವತ್ ಅನೇಕಧಾ ವಿಕಲ್ಪತೇ ಇತೀದಂ ಭಾಗವತಂ ಮತಮ್
ಉಕ್ತಮ್ 'ನಾಸತೋ ವಿದ್ಯತೇ ಭಾವಃ' (೨-೧೬) ಇತ್ಯಸ್ಮಿನ್ ಶ್ಲೋಕೇ |
ಸತ್ಯತ್ಯಯಸ್ಯ ಅವ್ಯಭಿಚಾರಾತ್ ವ್ಯಭಿಚಾರಾಚ್ಚ ಇತರೇಷಾಮ್ ಇತಿ ||

(ಭಾಷ್ಯಾರ್ಥ)

(ಈ ಮೂರು ಪಕ್ಷವೂ ಸರಿಯಲ್ಲವಾದ್ದರಿಂದ) ಉಳಿದ (ಪಕ್ಷವು) ಯಾವದೆಂದರೆ : ಸತ್ತೆಂಬ ಒಂದೇ ವಸ್ತು ಅವಿದ್ಯೆಯಿಂದ ಉತ್ಪತ್ತಿ, ನಾಶ - ಮುಂತಾದ ಧರ್ಮಗಳಿಂದ (ಕೂಡಿರುವಂತೆ) ನಟನ ಹಾಗೆ ಅನೇಕ ಪ್ರಕಾರಗಳಿಂದ ವಿಕಲ್ಪಿತವಾಗುತ್ತಿರುವದು. ಹೀಗೆಂಬ ಈ ಭಾಗವತ ಮತವನ್ನು⁴ 'ನಾಸತೋ ವಿದ್ಯತೇ ಭಾವಃ' (೨-೧೬) ಎಂಬೀ ಶ್ಲೋಕದಲ್ಲಿ ಸತ್ಯತ್ಯಯವು (ಇದೆ ಎಂಬ ಅರಿವು) ಬೇರ್ಪಡದೆ

1. ಇಲ್ಲದಿದ್ದ ಮಹತ್ತು ಪ್ರಧಾನದಿಂದ ಉಂಟಾಗುವದೆಂದರೆ ಅಸತ್ಕಾರ್ಯವಾದವನ್ನು ಒಪ್ಪಿದಂತಾಗಿ ಅಪಸ್ಥಿರವಾಗುವದು ; ಮೊದಲೇ ಇದ್ದದ್ದು ಉಂಟಾಯಿತೆಂದರೆ ಪ್ರಮಾಣ ವಿರೋಧವಾಗುವದು - ಎಂದು ಭಾವ. ಸತ್ತಿಗೂ ಉತ್ಪತ್ತಿಯಿಲ್ಲವೆಂಬುದನ್ನು ಮಾಂ.ಕಾ. ಭಾ. ೪-೪ರಲ್ಲಿ ಕಾಣಬಹುದು.

2. ಅಭಿವ್ಯಕ್ತಿಯೂ ತಿರೋಭಾವವೂ ಮೊದಲು ಇಲ್ಲದೆ ಉಂಟಾದರೆ ಅಸತ್ಕಾರ್ಯವಾದ ; ಇದ್ದು ಉಂಟಾದರೆ ಪ್ರಮಾಣವಿರೋಧ.

3. ಆಕಾರವೂ ಮೊದಲಿಲ್ಲದೆ ಉಂಟಾಗುತ್ತದೆಯಾದ್ದರಿಂದ ಈ ಪಕ್ಷದಲ್ಲಿಯೂ ಅಸತ್ಕಾರ್ಯವಾದವನ್ನು ಒಪ್ಪಿದಂತಾಗುತ್ತದೆ.

4. ಭಗವಂತನ ಮತವು ಭಗವಂತನ ಮತವೆಂಬ ಕಾರಣದಿಂದ ಮಾತ್ರವೇ ಮಾನ್ಯವಾಗಿಲ್ಲ, ಅದು ಯುಕ್ತಿಯುಕ್ತವೂ ಆಗಿದೆ - ಎಂದು ಹೇಳಿದಂತೆ ಆಯಿತು.

ಇರುವದರಿಂದಲೂ ಉಳಿದ (ಅರಿವು)ಗಳು ಬೇರ್ಪಡುವದರಿಂದಲೂ (ಸತ್ತೊಂದೇ ನಿಜವಾದದ್ದು ಎಂದು) ಹೇಳಿರುತ್ತದೆ.

ಅಜ್ಞಾನಿಗೆ ಕರ್ಮತ್ಯಾಗವು ಅಶಕ್ಯ, ಜ್ಞಾನಿಗೆ ಶಕ್ಯ (ಭಾಷ್ಯ)

೧೦೯೧. ಕಥಂ ತರ್ಹಿ ಆತ್ಮನಃ ಅವಿಕ್ರಿಯತ್ವೇ ಅಶೇಷತಃ ಕರ್ಮಣಃ ತ್ಯಾಗಃ ನೋಪಪದ್ಯತೇ ಇತಿ ? ಯದಿ ವಸ್ತುಭೂತಾ ಗುಣಾಃ, ಯದಿ ವಾ ಅವಿದ್ಯಾಕಲ್ಪಿತಾಃ ತದ್ಧರ್ಮಃ ಕರ್ಮ | ತತ್ ಆತ್ಮನಿ ಅವಿದ್ಯಾಧ್ಯಾರೋಪಿತಮೇವ ಇತಿ ಅವಿದ್ವಾನ್ ನ ಹಿ ಕಶ್ಚಿತ್ ಕ್ಷಣಮಪ್ಯಶೇಷತಸ್ಯಕ್ತುಂ ಶಕ್ನೋತಿ (೩-೫) ಇತಿ ಉಕ್ತಮ್ | ವಿದ್ವಾಂಸ್ತು ಪುನಃ ವಿದ್ಯಯಾ ಅವಿದ್ಯಾಯಾಂ ನಿವೃತ್ತಾಯಾಂ ಶಕ್ನೋತ್ಯೇವ ಅಶೇಷತಃ ಕರ್ಮ ಪರಿತ್ಯಕ್ತಮ್ ಅವಿದ್ಯಾಧ್ಯಾರೋಪಿತಸ್ಯ ಶೇಷಾನುಪಪತ್ತೇಃ¹ | ನ ಹಿ ತೈಮಿರಿಕದೃಷ್ಟ್ಯಾ ಅಧ್ಯಾರೋಪಿತಸ್ಯ ದ್ವಿಚಿನ್ಮಾದೇಃ ತಿಮಿರಾಪಗಮೇ ಶೇಷಃ ಅವತಿಷ್ಠತೇ | ಏವಂ ಚ ಸತಿ ಇದಂ ವಚನಮ್ ಉಪಪನ್ನಮ್ “ಸರ್ವಕರ್ಮಾಣಿ ಮನಸಾ” (೫-೧೩) ಇತ್ಯಾದಿ | “ಸ್ವೇ ಸ್ವೇ ಕರ್ಮಣ್ಯಭಿರತಃ ಸಂಸಿದ್ಧಿಂ ಲಭತೇ ನರಃ (೧೮-೪೫)” “ಸ್ವಕರ್ಮಣಾ ತಮಭ್ಯರ್ಚ್ಯ ಸಿದ್ಧಿಂ ವಿನ್ದತಿ ಮಾನವಃ” (೧೮-೪೬) ಇತಿ ಚ ||೪೮||

(ಭಾಷ್ಯಾರ್ಥ)

(ಆಕ್ಷೇಪ) : ಹಾಗಾದರೆ ಆತ್ಮನು ಅವಿಕ್ರಿಯನಾಗಿರುವಲ್ಲಿ ಕರ್ಮವನ್ನು ನಿಶ್ಚೇಷವಾಗಿ ಬಿಡುವದಕ್ಕೆ ಆಗುವದಿಲ್ಲ ಎಂಬುದು ಹೇಗೆ ?

(ಪರಿಹಾರ) : ಗುಣಗಳು ನಿಜವಾಗಿರಲಿ², ಅವಿದ್ಯಾಕಲ್ಪಿತವಾಗಿಯೇ ಇರಲಿ³, ಕರ್ಮವು ಅವುಗಳ ಧರ್ಮವು ; ಆ (ಧರ್ಮವು) ಆತ್ಮನಲ್ಲಿ ಅವಿದ್ಯೆಯಿಂದ, ಆರೋಪಿತವೆಂದು (ಆಗುತ್ತದೆ)ಯಾದ್ದರಿಂದ ಅಜ್ಞಾನಾದವನು ಯಾವನೊಬ್ಬನೂ ಒಂದು ಕ್ಷಣವೂ (ಅದನ್ನು) ನಿಶ್ಚೇಷವಾಗಿ ಬಿಡಲಾರನು (೩-೫) ಎಂದು ಹೇಳಿರುತ್ತದೆ. ಆದರೆ ಜ್ಞಾನಿಯು ವಿದ್ಯೆಯಿಂದ ಅವಿದ್ಯೆಯು ತೊಲಗಲಾಗಿ ನಿಶ್ಚೇಷವಾಗಿ ಕರ್ಮವನ್ನು ಬಿಡುವುದಕ್ಕೆ ಶಕ್ತನೇ ಆಗಿರುತ್ತಾನೆ. ಏಕೆಂದರೆ ಅವಿದ್ಯೆಯಿಂದ ಹುಟ್ಟು ಗಟ್ಟಿದ್ದು (ವಿದ್ಯಾವಸ್ಥೆಯಲ್ಲಿ) ಉಳಿದುಕೊಳ್ಳುವದೆಂಬುದು ಹೊಂದುವದಿಲ್ಲ.

1. 'ಅವಶೇಷಾನುಪಪತ್ತೇಃ' ಮ||

2. ಸಾಂಖ್ಯರ ಮತವಿದು.

3. ವೇದಾಂತಿಗಳ ಮತವಿದು.

ಕಣ್ಣುಪರೆ ಇರುವವನ ದೃಷ್ಟಿಯಿಂದ ಹುಟ್ಟುಗಟ್ಟಿದ ಎರಡನೆಯ ಚಂದ್ರನೇ ಮುಂತಾದದ್ದರ ಶೇಷವು ಪರೆಯು ಹೋದಮೇಲೆ ಉಳಿದುಕೊಳ್ಳಲಾರದಷ್ಟೆ ?¹ ಹೀಗಾದ (ಪಕ್ಷದಲ್ಲಿ) “ಮನಸ್ಸಿನಿಂದ ಎಲ್ಲಾ ಕರ್ಮಗಳನ್ನೂ (ಸಂನ್ಯಾಸಮಾಡಿ)” (೫-೧೩) ಎಂದು ಮುಂತಾಗಿರುವ ಈ ವಚನವೂ ಮತ್ತು “ತನ್ನ ತನ್ನ ಕರ್ಮದಲ್ಲಿ ಅಭಿರತನಾದ ನರನು ಸಂಸಿದ್ಧಿಯನ್ನು ಹೊಂದುತ್ತಾನೆ.” (೧೮-೪೫) “ತನ್ನ ಕರ್ಮದಿಂದ ಆತನನ್ನು ಅರ್ಚನೆ ಮಾಡಿದರೆ ಮಾನವನು ಸಿದ್ಧಿಯನ್ನು ಹೊಂದುತ್ತಾನೆ.” (೧೮-೪೬) ಎಂಬುದೂ ಹೊಂದುಗಡೆಯಾಗುತ್ತದೆ.²

ಕರ್ಮಸಿದ್ಧಿಯಾದ ಬಳಿಕ ನೈಷ್ಕರ್ಮ್ಯಸಿದ್ಧಿಯು ದೊರೆಯುವ ಬಗೆ

(ಭಾಷ್ಯ)

೧೦೯೨. ಯಾ³ ಕರ್ಮಜಾ ಸಿದ್ಧಿಃ ಉಕ್ತಾ ಜ್ಞಾನನಿಷ್ಠಾಯೋಗ್ಯತಾಲಕ್ಷಣಾ ತಸ್ಯಾಃ ಫಲಭೂತಾ ನೈಷ್ಕರ್ಮ್ಯಸಿದ್ಧಿಃ ಜ್ಞಾನನಿಷ್ಠಾಲಕ್ಷಣಾ ಚ ವಕ್ತವ್ಯಾ ಇತಿ ಶ್ಲೋಕಃ ಆರಭ್ಯತೇ -

(ಭಾಷ್ಯಾರ್ಥ)

ಜ್ಞಾನನಿಷ್ಠಾಯೋಗ್ಯತೆ ಎಂಬ ಕರ್ಮದಿಂದಾಗುವ⁴ ಸಿದ್ಧಿಯನ್ನು ಹೇಳಿದ್ದಾಯಿ-ತಷ್ಟೆ. ಆ ಸಿದ್ಧಿಗೆ ಫಲವಾಗಿರುವ ಜ್ಞಾನನಿಷ್ಠೆ ಎಂಬ ನೈಷ್ಕರ್ಮ್ಯಸಿದ್ಧಿಯನ್ನೂ ಹೇಳಬೇಕೆಂದು ಈ ಶ್ಲೋಕವನ್ನು ಆರಂಭಿಸಿದೆ :-

ಅಸಕ್ತಬುದ್ಧಿಃ ಸರ್ವತ್ರ ಜಿತಾತ್ಮಾ ವಿಗತಸ್ಪೃಹಃ |

ನೈಷ್ಕರ್ಮ್ಯಸಿದ್ಧಿಂ ಪರಮಾಂ ಸಂನ್ಯಾಸೇನಾಧಿಗಚ್ಛತಿ

||೪೯||

1. ಜ್ಞಾನಿಗೂ ಒಂದಿಷ್ಟು ಅವಿದ್ಯೆಯು ಉಳಿದುಕೊಂಡಿರುವದೆಂಬ ಕೆಲವರು ವೇದಾಂತಿಗಳ ವಾದವು ಆಚಾರ್ಯರಿಗೆ ಒಪ್ಪಿಲ್ಲ.

2. ‘ತನ್ನ ಕರ್ಮ’ ಎಂಬುದು ಅವಿದ್ಯೆಯ ದೃಷ್ಟಿಯಿಂದ, ಗುಣಗಳ ಧರ್ಮವಾದ ಕರ್ಮವನ್ನು ಆತ್ಮನಲ್ಲಿ ಆರೋಪಿಸುವ ಅವಿದ್ಯಾದೃಷ್ಟಿಯಿಂದ, ಆಡಿದ ಮಾತು ; ‘ಎಲ್ಲಾ ಕರ್ಮಗಳನ್ನೂ ಸಂನ್ಯಾಸಮಾಡಿ’ ಎಂಬುದು ಆತ್ಮನಲ್ಲಿ ಯಾವ ಕರ್ಮವೂ ಇಲ್ಲವೆಂದು ನಿಶ್ಚಯಿಸುವ ವಿದ್ಯಾದೃಷ್ಟಿಯಿಂದ ಹೇಳಿದ್ದು ಎಂದು ಭಾವ.

3. ಇದರ ಮುಂದೆ ‘ಚ’ ಎಂದಿರುವ ಪಾಠಕ್ಕಿಂತ ಈ ಮ|| ಮೈ|| ಪಾಠವೇ ಮೇಲು.

4. ಈಶ್ವರಾರ್ಪಿತಕರ್ಮದಿಂದಾಗುವದು ಎಂದರ್ಥ. ಬರಿಯ ಕರ್ಮದಿಂದ ಆಯಾ ಲೋಕಗಳು ಮಾತ್ರ ಆಗುತ್ತವೆ. ೧೮-೪೫.

೪೯. ಎಲ್ಲೆಲ್ಲಿಯೂ ಅಸಕ್ತಬುದ್ಧಿಯಾದವನು ಜಿತಾತ್ಮನೂ ವಿಗತಸ್ಪೃಹನೂ ಆಗಿ ಪರಮನೈಷ್ಕರ್ಮ್ಯಸಿದ್ಧಿಯನ್ನು ಸಂನ್ಯಾಸದಿಂದ ಪಡೆದು ಕೊಳ್ಳುತ್ತಾನೆ.

(ಭಾಷ್ಯ)

೧೦೯೩. ಅಸಕ್ತಬುದ್ಧಿಃ ಅಸಕ್ತಾ ಸಜ್ಜರಹಿತಾ ಬುದ್ಧಿಃ ಅಂತಃಕರಣಂ ಯಸ್ಯ ಸಃ ಅಸಕ್ತಬುದ್ಧಿಃ | ಸರ್ವತ್ರ ಪುತ್ರದಾರಾದಿಷು ಅಸಕ್ತಿನಿಮಿತ್ತೇಷು, ಜಿತಾತ್ಮಾ ಜಿತಃ ವಶೀಕೃತಃ ಆತ್ಮಾ ಅಂತಃಕರಣಂ ಯಸ್ಯ ಸ ಜಿತಾತ್ಮಾ ವಿಗತಸ್ಪೃಹಃ ವಿಗತಾ ಸ್ಪೃಹಾ ತೃಷ್ಣಾ ದೇಹಜೀವಿತಭೋಗೇಷು ಯಸ್ಮಾತ್ ಸಃ ವಿಗತಸ್ಪೃಹಃ | ಯ ಏವಂಭೂತಃ ಆತ್ಮಜ್ಞಃ ಸಃ | ನೈಷ್ಕರ್ಮ್ಯಸಿದ್ಧಿಮ್ | ನಿರ್ಗತಾನಿ ಕರ್ಮಾಣಿ ಯಸ್ಮಾತ್ ನಿಷ್ಕ್ರಿಯ- ಬ್ರಹ್ಮಾತ್ಮಸಂಬೋಧಾತ್ ಸ ನಿಷ್ಕರ್ಮಾ | ತಸ್ಯ ಭಾವಃ ನೈಷ್ಕರ್ಮ್ಯಮ್ | ನೈಷ್ಕರ್ಮ್ಯಂ ಚ ತತ್ ಸಿದ್ಧಿಶ್ಚ ಸಾ ನೈಷ್ಕರ್ಮ್ಯಸಿದ್ಧಿಃ | ನೈಷ್ಕರ್ಮ್ಯಸ್ಯ ವಾ ನಿಷ್ಕ್ರಿಯಾತ್ಮ- ರೂಪಾವಸ್ಥಾನಲಕ್ಷಣಸ್ಯ ಸಿದ್ಧಿಃ ನಿಷ್ಪತ್ತಿಃ | ತಾಂ ನೈಷ್ಕರ್ಮ್ಯಸಿದ್ಧಿಂ ಪರಮಾಂ ಪ್ರಕೃಷ್ಣಾಂ ಕರ್ಮಜಸಿದ್ಧಿವಿಲಕ್ಷಣಾಂ ಸದ್ಯೋಮುಕ್ತವಸ್ಥಾನರೂಪಾಮ್ | ಸಂನ್ಯಾಸೇನ ಸಮ್ಯಗ್ದರ್ಶನೇನ ತತ್ಪೂರ್ವಕೇಣ ವಾ ಸರ್ವಕರ್ಮಸಂನ್ಯಾಸೇನ | ಅಧಿಗಚ್ಛತಿ ಪ್ರಾಪ್ನೋತಿ | ತಥಾ ಚ ಉಕ್ತಮ್ “ಸರ್ವಕರ್ಮಾಣಿ ಮನಸಾ ಸಂನ್ಯಸ್ಯ, ನೈವ ಕುರ್ವನ್, ನ ಕಾರಯನ್ ಆಸ್ತೇ” (೫-೧೩) ಇತಿ ||೪೯||

(ಭಾಷ್ಯಾರ್ಥ)

ಅಸಕ್ತಬುದ್ಧಿಯಾದವನು : ಅಸಕ್ತವಾದ ಸಂಗವಿಲ್ಲದ, ಬುದ್ಧಿಯು ಅಂತಃಕರಣವು ಯಾವನಿಗೆ ಇರುವದೋ ಅವನು ಅಸಕ್ತಬುದ್ಧಿಯು. ಎಲ್ಲೆಲ್ಲಿಯೂ ಆಸಕ್ತಿಗೆ ಕಾರಣರಾದ ಮಕ್ಕಳು, ಹೆಂಡತಿ - ಮುಂತಾದವುಗಳಲ್ಲಿ¹ (ಅಸಕ್ತ)ಬುದ್ಧಿ ಯಾದವನು, ಜಿತಾತ್ಮನಾಗಿ : ಆತ್ಮವನ್ನು ಅಂತಃಕರಣವನ್ನು ಗೆದ್ದು ವಶಕ್ಕೆ ತಂದು ಕೊಂಡವನು. ವಿಗತಸ್ಪೃಹನಾಗಿ : ದೇಹ, ಬದುಕಿರುವದು, ಭೋಗ - ಇವುಗಳಲ್ಲಿ ಯಾವನಿಗೆ ಸ್ಪೃಹೆಯು ಬಯಕೆಯು ತೊಲಗಿರುವದೋ ಅವನು ವಿಗತಸ್ಪೃಹನು. ಯಾವನು ಇಂಥ ಆತ್ಮಜ್ಞನೋ ಅವನು ನೈಷ್ಕರ್ಮ್ಯಸಿದ್ಧಿಯನ್ನು ನಿಷ್ಕ್ರಿಯನಾದ ಬ್ರಹ್ಮಾತ್ಮನನ್ನು ಅರಿತುಕೊಂಡದ್ದರಿಂದ ಕರ್ಮಗಳು ಯಾವನನ್ನು ಬಿಟ್ಟು ತೊಲಗಿರುವವೋ ಅವನು ನಿಷ್ಕರ್ಮನು. ಅವನ ಭಾವವು ನೈಷ್ಕರ್ಮ್ಯವು. ನೈಷ್ಕರ್ಮ್ಯ- ರೂಪವಾದ ನೈಷ್ಕರ್ಮ್ಯಸಿದ್ಧಿಯು ಅಥವಾ ನಿಷ್ಕ್ರಿಯವಾದ ಆತ್ಮಸ್ವರೂಪದಿಂದ

ನೆಲೆನಿಲ್ಲುವದೆಂಬ ನೈಷ್ಕರ್ಮ್ಯದ ಸಿದ್ಧಿಯು - ಉಂಟಾಗುವಿಕೆಯು (ನೈಷ್ಕರ್ಮ್ಯ-
ಸಿದ್ಧಿಯು ಎಂದೂ ಅರ್ಥಮಾಡಬಹುದು). ಅಂಥ ನೈಷ್ಕರ್ಮ್ಯಸಿದ್ಧಿಯನ್ನು -
(ಅದು) ಪರಮವಾದದ್ದು, ಕರ್ಮಜಸಿದ್ಧಿಗಿಂತ ಬೇರೆಯ ತೆರನಾದದ್ದು, ಈಗಲೇ
ಮುಕ್ತಿಯನ್ನು (ಪಡೆದು) ನಿಲ್ಲುವ ರೂಪವಾದದ್ದು. (ಇದನ್ನು) ಸಂನ್ಯಾಸದಿಂದ
ಸಮ್ಯಗ್ದರ್ಶನದಿಂದ ಅಥವಾ ಆ (ದರ್ಶನ)ಪೂರ್ವಕವಾದ ಸರ್ವಕರ್ಮಸಂನ್ಯಾಸ-
ದಿಂದ ಪಡೆದುಕೊಳ್ಳುತ್ತಾನೆ, ದೂರಕಸಿಕೊಳ್ಳುತ್ತಾನೆ.¹ ಆದ್ದರಿಂದಲೇ (ಹಿಂದೆ)
“ಸರ್ವಕರ್ಮಗಳನ್ನೂ ಮನಸ್ಸಿನಿಂದ ಸಂನ್ಯಾಸಮಾಡಿ (ಏನೂ) ಮಾಡದೆಯೇ,
ಮಾಡಿಸದೆಯೇ ಕುಳಿತಿರುತ್ತಾನೆ” (೫-೧೩) ಎಂದು ಹೇಳಿರುತ್ತದೆ.

(ಭಾಷ್ಯ)

೧೦೯೪. ಪೂರ್ವೋಕ್ತೇನ ಸ್ವಕರ್ಮಾನುಷ್ಠಾನೇನ ಈಶ್ವರಾಭ್ಯರ್ಚನರೂಪೇಣ
ಜನಿತಾಂ ಪ್ರಾಗುಕ್ತಲಕ್ಷಣಾಂ ಸಿದ್ಧಿಂ ಪ್ರಾಪ್ತಸ್ಯ ಉತ್ಪನ್ನಾತ್ಮವಿವೇಕಜ್ಞಾನಸ್ಯ
ಕೇವಲಾತ್ಮಜ್ಞಾನನಿಷ್ಠಾರೂಪಾ ನೈಷ್ಕರ್ಮ್ಯಲಕ್ಷಣಾ ಸಿದ್ಧಿಃ ಯೇನ ಕ್ರಮೇಣ ಭವತಿ
ತತ್ ವಕ್ತವ್ಯಮ್ ಇತಿ ಆಹ -

(ಭಾಷ್ಯಾರ್ಥ)

ಹಿಂದೆ ಹೇಳಿರುವ (೧೮-೪೬) ಈಶ್ವರನನ್ನು ಅಭ್ಯರ್ಚನೆ ಮಾಡುವ
ರೂಪದ ಸ್ವಕರ್ಮಾನುಷ್ಠಾನದಿಂದ ಉಂಟಾದ ಹಿಂದೆ ತಿಳಿಸಿದಂಥ² ಸಿದ್ಧಿಯನ್ನು
ಹೊಂದಿರುವವನಿಗೆ ಆತ್ಮವಿವೇಕಜ್ಞಾನವುಂಟಾಗಲು ಕೇವಲಾತ್ಮಜ್ಞಾನನಿಷ್ಠಾರೂಪ
ವಾದ³ ನೈಷ್ಕರ್ಮ್ಯವೆಂಬ ಸಿದ್ಧಿಯು ಯಾವ ಕ್ರಮದಿಂದ ಆಗುವದೋ ಅದನ್ನು
ಹೇಳಬೇಕೆಂದು (ಭಗವಂತನು) ಹೇಳುತ್ತಿದಾನೆ.

ಸಿದ್ಧಿಂ ಪ್ರಾಪ್ತೋ ಯಥಾ ಬ್ರಹ್ಮ ತಥಾಪ್ನೋತಿ ನಿಬೋಧ ಮೇ |

ಸಮಾಸೇನೈವ ಕೌಂತೇಯ ನಿಷ್ಠಾ ಜ್ಞಾನಸ್ಯ ಯಾ ಪರಾ ||೫೦||

೫೦. ಕೌಂತೇಯನೆ, ಸಿದ್ಧಿಯನ್ನು ಪಡೆದುಕೊಂಡವನು ಬ್ರಹ್ಮ
ವನ್ನು ಹೇಗೆ ಹೊಂದುವನೋ ಅದನ್ನು ಸಮಾಸದಿಂದ ನನ್ನಿಂದ ತಿಳಿದುಕೊ.
ಅದು ಜ್ಞಾನದ ಪರನಿಷ್ಠೆಯು.

1. ಜ್ಞಾನಿಯು ಮಾತ್ರವೇ ಸರ್ವಕರ್ಮಗಳನ್ನೂ ತ್ಯಾಗಮಾಡಬಲ್ಲನೆಂದು ಚರ್ಚಾ
ಪೂರ್ವಕವಾಗಿ ಹಿಂದಿನ ಶ್ಲೋಕದ ಭಾಷ್ಯಾರ್ಥದಲ್ಲಿ ನಿರ್ಣಯಿಸಿದ್ದು ಈ ನೈಷ್ಕರ್ಮ್ಯಸಿದ್ಧಿಯ
ಸಂನ್ಯಾಸವನ್ನು ವರ್ಣಿಸುವದಕ್ಕೇ.

2. ಜ್ಞಾನನಿಷ್ಠಾಯೋಗ್ಯತೆ ಎಂಬ.

3. ಅಕರ್ತೃವಾದ ಅದ್ವಿತೀಯಾತ್ಮನಲ್ಲಿಯೇ ನೆಲೆನಿಲ್ಲುವ.

(ಭಾಷ್ಯ)

೧೦೯೫. ಸಿದ್ಧಿಂ ಪ್ರಾಪ್ತಃ ಸ್ವಕರ್ಮಣಾ ಈಶ್ವರಂ ಸಮಭ್ಯರ್ಚ್ಯ ತತ್ಪ್ರಸಾದಜಾಂ ಕಾಯೇಂದ್ರಿಯಾಣಾಂ ಜ್ಞಾನನಿಷ್ಠಾಯೋಗ್ಯತಾಲಕ್ಷಣಾಂ ಸಿದ್ಧಿಂ ಪ್ರಾಪ್ತಃ | 'ಸಿದ್ಧಿಂ ಪ್ರಾಪ್ತಃ' ಇತಿ ತದನುವಾದಃ ಉತ್ತರಾರ್ಥಃ | ಕಿಂ ತದುತ್ತರಂ ಯದರ್ಥಃ ಅನುವಾದಃ ಇತಿ ? ಉಚ್ಯತೇ | ಯಥಾ ಯೇನ ಪ್ರಕಾರೇಣ ಜ್ಞಾನನಿಷ್ಠಾರೂಪೇಣ ಬ್ರಹ್ಮ ಪರಮಾತ್ಮಾನಮ್ ಆಪ್ನೋತಿ ತಥಾ ತಂ ಪ್ರಕಾರಂ ಜ್ಞಾನನಿಷ್ಠಾಪ್ರಾಪ್ತಿಕ್ರಮಂ ಮೇ ಮಮ ವಚನಾತ್ ನಿಬೋಧ ತ್ವಮ್ | ನಿಶ್ಚಯೇನ ಅವಧಾರಯ ಇತ್ಯೇತತ್ | ಕಿಂ ವಿಸ್ತರೇಣ ? ನ ಇತ್ಯಾಹ | ಸಮಾಸೇನೈವ ಸಚ್ಚೋಪೇಣೈವ | 'ಹೇ ಕೌಂತೇಯ ಯಥಾ ಬ್ರಹ್ಮ ಪ್ರಾಪ್ನೋತಿ ತಥಾ ನಿಬೋಧ' ಇತ್ಯನೇನ ಯಾ ಪ್ರತಿಜ್ಞಾತಾ ಬ್ರಹ್ಮಪ್ರಾಪ್ತಿಃ ತಾಂ ಇದಂತಯಾ ದರ್ಶಯಿತುಮ್ ಆಹ 'ನಿಷ್ಠಾ ಜ್ಞಾನಸ್ಯ ಯಾ ಪರಾ' ಇತಿ | ನಿಷ್ಠಾ ಪರ್ಯವಸಾನಮ್ | ಪರಿಸಮಾಪ್ತಿಃ ಇತ್ಯೇತತ್ | ಕಸ್ಯ¹ ? ಬ್ರಹ್ಮಜ್ಞಾನಸ್ಯ ಯಾ ಪರಾ | ಕೀದೃಶೀ ಸಾ ? ಯಾದೃಶಮ್ ಆತ್ಮಜ್ಞಾನಮ್ | ಕೀದೃಕ್ ತತ್² ? ಯಾದೃಶ ಆತ್ಮಾ | ಕೀದೃಶೋಽಸೌ ? ಯಾದೃಶಃ ಭಗವತಾ ಉಕ್ತಃ | ಉಪನಿಷದ್ಭಾಷ್ಯಶ್ಚ ನ್ಯಾಯತಶ್ಚ ||

(ಭಾಷ್ಯಾರ್ಥ)

ಸಿದ್ಧಿಯನ್ನು ಹೊಂದಿದವನು ; ಸ್ವಕರ್ಮದಿಂದ ಈಶ್ವರನ ಸಮಭ್ಯರ್ಚನೆ ಯನ್ನು ಮಾಡಿ ಆತನ ಪ್ರಸಾದದಿಂದಂಟಾದ ಕಾಯೇಂದ್ರಿಯಗಳು ಜ್ಞಾನನಿಷ್ಠೆಗೆ ತಕ್ಕವುಗಳಾಗುವದೆಂಬ ಸಿದ್ಧಿಯನ್ನು ಹೊಂದಿದವನು (ಎಂದರ್ಥ). ಸಿದ್ಧಿಯನ್ನು ಹೊಂದಿದವನು ಎಂದು (ಇಲ್ಲಿ) ಅನುವಾದಮಾಡಿಕೊಂಡಿರುವುದು ಮುಂದಿನ ವಿಷಯವನ್ನು ತಿಳಿಸುವದಕ್ಕಾಗಿ. ಯಾವದಕ್ಕಾಗಿ ಇದನ್ನು ಅನುವಾದಮಾಡಿ ಕೊಂಡಿದೆಯೋ ಆ ಮುಂದೆ (ತಿಳಿಸಬೇಕಾದದ್ದು) ಯಾವದು ? ಎಂದರೆ ಹೇಳುತ್ತಾನೆ. ಹೇಗೆ ಜ್ಞಾನನಿಷ್ಠೆಯ ರೂಪವಾದ ಯಾವಪ್ರಕಾರದಿಂದ ಬ್ರಹ್ಮವನ್ನು ಪರಮಾತ್ಮನನ್ನು ಪಡೆದುಕೊಳ್ಳುತ್ತಾನೋ ಅದನ್ನು ಆ ಪ್ರಕಾರವನ್ನು ಜ್ಞಾನನಿಷ್ಠೆಯನ್ನು ಪಡೆದುಕೊಳ್ಳುವ ಕ್ರಮವನ್ನು ನನ್ನಿಂದ ನನ್ನ ವಚನದಿಂದ ತಿಳಿದುಕೊ, ನೀನು ನಿಶ್ಚಯದಿಂದ ಗೊತ್ತುಮಾಡಿಕೊ ಎಂದರ್ಥ. ವಿಸ್ತಾರವಾಗಿಯೇನು ? ಎಂದರೆ

1. 'ಜ್ಞಾನಸ್ಯ' ಎಂದು ಹೆಚ್ಚಾಗಿರುವ ಮ|| ಸರಿಯಲ್ಲ.

2. "ಸಾ ಕೀದೃಶೀ ? ಯಾದೃಶಂ ಪರಮಾತ್ಮಜ್ಞಾನಮ್ | ಕೀದೃಶಮ್ ಆತ್ಮಜ್ಞಾನಮ್ ?" ಮ||

ಅಲ್ಲವೆಂದು ಹೇಳುತ್ತಾನೆ. ಸಮಾಸದಿಂದಲೇ, ಸಂಕ್ಷೇಪವಾಗಿಯೇ, ಎಲೈ ಕೌಂತೇಯನೇ (ತಿಳಿದುಕೊ). ಹೇಗೆ ಬ್ರಹ್ಮವನ್ನು ಪಡೆದುಕೊಳ್ಳುತ್ತಾನೋ ಅದನ್ನು ತಿಳಿದುಕೊ ಎಂಬೀ ವಾಕ್ಯದಿಂದ ಬ್ರಹ್ಮಪ್ರಾಪ್ತಿಯನ್ನು ತಿಳಿಸಿದ್ದನಲ್ಲ, ಅದನ್ನು ಇದೇ (ಅದು) ಎಂದು ತಿಳಿಸುವದಕ್ಕಾಗಿ “ಅದು ಜ್ಞಾನದ ಪರನಿಷ್ಠೆ” ಎಂದು ಹೇಳಿರುತ್ತಾನೆ, ನಿಷ್ಠೆ ಎಂದರೆ ಪರ್ಯವಸಾನವು ಕೊನೆಗಾಣುವಿಕೆಯು ಎಂದರ್ಥ. ಯಾವದರ ನಿಷ್ಠೆ ? ಎಂದರೆ ಬ್ರಹ್ಮಜ್ಞಾನದ ಹೆಚ್ಚಿನ (ನಿಷ್ಠೆ).

(ಪ್ರಶ್ನೆ) :- ಅದು ಹೇಗೆ ಇರುವದು ?

(ಉತ್ತರ) :- ಆತ್ಮಜ್ಞಾನವು ಹೇಗಿರುವದೋ (ಹಾಗಿರುವದು).

(ಪ್ರಶ್ನೆ) :- ಅದು ಹೇಗಿರುವದು ?

(ಉತ್ತರ) :- ಆತ್ಮನು ಹೇಗಿರುತ್ತಾನೋ (ಹಾಗೆ).

(ಪ್ರಶ್ನೆ) :- ಅವನು ಹೇಗಿರುತ್ತಾನೆ ?

(ಉತ್ತರ) :- ಭಗವಂತನು ಹೇಗೆ ಹೇಳಿರುತ್ತಾನೋ, ಉಪನಿಷದ್ವಾಕ್ಯಗಳು (ಹೇಗೆ ಹೇಳಿರುವವೋ) ನ್ಯಾಯಗಳಿಂದಲೂ (ಹೇಗೆ ನಿಶ್ಚಿತವಾಗಿರುವನೋ ಹಾಗೆ).¹

ಜ್ಞಾನನಿಷ್ಠೆಯನ್ನು ಪಡೆದುಕೊಳ್ಳುವದು ಸಾಧ್ಯವೆ ?

(ಭಾಷ್ಯ)

೧೦೯೬. ನನು ವಿಷಯಾಕಾರಂ ಜ್ಞಾನಮ್ | ನ ವಿಷಯಃ ನಾಪಿ² ಆಕಾರವಾನ್ ಆತ್ಮಾ ಇಷ್ಟತೇ ಕ್ವಚಿತ್ | ನನು “ಆದಿತ್ಯವರ್ಣಮ್” (ಶ್ವೇ. ೩-೮) “ಭಾರೂಪಃ” (ಛಾಂ. ೩-೧೪-೨), “ಸ್ವಯಂಜ್ಯೋತಿಃ” (ಬೃ. ೪-೩-೯) ಇತಿ ಆಕಾರವತ್ತ್ವಮ್ ಆತ್ಮನಃ ಶ್ರೂಯತೇ | ನ | ತಮೋರೂಪತ್ವಪ್ರತಿಷೇಧಾರ್ಥತ್ವಾತ್ ತೇಷಾಂ ವಾಕ್ಯಾನಾಮ್ | ದ್ರವ್ಯಗುಣಾದ್ಯಾಕಾರಪ್ರತಿಷೇಧೇ ಆತ್ಮನಸ್ತಮೋರೂಪತ್ವೇ ಪ್ರಾಪ್ತೇ ತತ್ಪ್ರತಿಷೇಧಾರ್ಥಾನಿ “ಆದಿತ್ಯವರ್ಣಮ್” (ಶ್ವೇ. ೩-೮) ಇತ್ಯಾದಿವಾಕ್ಯಾನಿ | “ಅರೂಪಮ್” (ಕ. ೧-೩-೧೫) ಇತಿ ಚ ವಿಶೇಷತೋ ರೂಪಪ್ರತಿಷೇಧಾತ್ |

1. ಆತ್ಮನು ಸತ್ತಲ್ಲ, ಅಸತ್ತಲ್ಲ - ಎಂದು ಭಗವಂತನು ತಿಳಿಸಿರುತ್ತಾನೆ, ಉಪನಿಷತ್ತಿನಲ್ಲಿ ‘ಇದಲ್ಲ’, ‘ಇದಲ್ಲ’ - ಎಂದು ವರ್ಣಿಸಿರುತ್ತದೆ ; ಹೀಗೆ ಹಾಗೆ ಎಂದು ವರ್ಣಿಸುವದಕ್ಕೆ ಯೋಗ್ಯವಾದದ್ದು ವಿಷಯವಾದ್ದರಿಂದ ಆತ್ಮನಲ್ಲ - ಎಂದು ಯುಕ್ತಿಯಿಂದಲೂ ನಿಶ್ಚಯಿಸಬಹುದು.

2. ‘ನ ಜ್ಞಾನವಿಷಯಃ’ ಮ|| ಮೈ|| ವಾ||

ಅವಿಷಯತ್ವಾಚ್ಚ | “ನ ಸಂದ್ಯಶೇ ತಿಷ್ಠತಿ ರೂಪಮಸ್ಯ ನ ಚಕ್ಷುಷಾ ಪಶ್ಯತಿ ಕಶ್ಚ-
ನೈನಮ್” (ಶ್ವೇ. ೪-೨೦) “ಅಶಬ್ದಮಸ್ಪರ್ಶಮ್” (ಕ. ೧-೩-೧೫) ಇತ್ಯಾದ್ಯಃ |
ತಸ್ಮಾತ್ ಆತ್ಮಾಕಾರಂ ಜ್ಞಾನಮ್ ಇತಿ ಅನುಪಪನ್ನಮ್ ||

(ಭಾಷ್ಯಾರ್ಥ)

(ಆಕ್ಷೇಪ) :- ಜ್ಞಾನವು ವಿಷಯದ ಆಕಾರವಾಗಿರುತ್ತದೆ (ಎಂಬುದು ಪ್ರಸಿದ್ಧವು). ಆದರೆ ಆತ್ಮನು ವಿಷಯನೆಂದು ಎಲ್ಲಿಯೂ ಒಪ್ಪಿಲ್ಲ. ಆಕಾರ ವುಳ್ಳವನೆಂದೂ (ಒಪ್ಪಿರುವದಿಲ್ಲ)ವಲ್ಲ !

(ಏಕದೇಶೀಯ ಉತ್ತರ) :- “ಆದಿತ್ಯವರ್ಣನು” (ಶ್ವೇ ೩-೮) “ಪ್ರಕಾಶ ರೂಪನು” (ಛಾಂ. ೩-೧೪-೨) “ಸ್ವಯಂಜ್ಯೋತಿಯು” (ಬೃ. ೪-೩-೯) ಎಂದು ಆತ್ಮನಿಗೆ ಆಕಾರ ಉಂಟೆಂದೂ ಶ್ರುತಿಯಲ್ಲಿ ಹೇಳಿದೆಯಲ್ಲ !

(ಆಕ್ಷೇಪ) :- ಹಾಗಲ್ಲ. ಏಕೆಂದರೆ ಆ ವಾಕ್ಯಗಳು (ಆತ್ಮನು) ತಮೋರೂಪನಲ್ಲವೆಂದು ಹೇಳುವದಕ್ಕೆ (ಬಂದಿವೆ). ಆತ್ಮನಿಗೆ ದ್ರವ್ಯ, ಗುಣ - ಮುಂತಾದ (ಯಾವದರ) ಆಕಾರವೂ ಇಲ್ಲವೆಂದು ಹೇಳಲಾಗಿ (ಹಾಗಾದರೆ) ಅವನು ತಮೋರೂಪನಾಗಿರಬೇಕು ಎಂದಾಗುತ್ತದೆ. ಅದನ್ನು ಅಲ್ಲಗಳೆಯುವದಕ್ಕಾಗಿ “ಆದಿತ್ಯ ವರ್ಣನು” ಮುಂತಾದ ವಾಕ್ಯಗಳು (ಬಂದಿರುತ್ತವೆ ಎಂದು ತಿಳಿಯಬೇಕು). ಏಕೆಂದರೆ “ರೂಪವಿಲ್ಲದವನು” (ಕ. ೧-೩-೧೫) ಎಂದು ವಿಶೇಷವಾಗಿ ಆಕಾರವನ್ನೇ (ಶ್ರುತಿಯಲ್ಲಿ ಸ್ಪಷ್ಟವಾಗಿ) ಅಲ್ಲಗಳೆದಿರುತ್ತದೆ. (ಆತ್ಮನು) ವಿಷಯನಲ್ಲ ವಾದ್ದರಿಂದ (ಆತ್ಮಜ್ಞಾನವು ಆಗಲಾರದು). “ಆತನನ್ನು ನೋಡುವದಕ್ಕೆ ರೂಪವೇ ಇರುವದಿಲ್ಲ. ಯಾರೊಬ್ಬರೂ ಆತನನ್ನು ಕಣ್ಣಿಂದ ನೋಡಲಾರರು” (ಶ್ವೇ. ೪-೨೦), “ಶಬ್ದವಿಲ್ಲದ್ದು, ಸ್ಪರ್ಶವಿಲ್ಲದ್ದು” (ಕ. ೧-೩-೧೫) ಎಂದು ಮುಂತಾದ (ವಚನಗಳಿಂದ ಹೀಗೆಂದು ಸಿದ್ಧವಾಗಿರುತ್ತದೆ). ಆದ್ದರಿಂದ ಜ್ಞಾನವು ಆತ್ಮಾಕಾರವಾಗಿ (ಆಗುವ)ದೆಂಬುದು ಯುಕ್ತವಲ್ಲ.

(ಭಾಷ್ಯ)

೧೦೯೨. ಕಥಂ ತರ್ಹಿ ಆತ್ಮನೋ ಜ್ಞಾನಮ್ ? ಸರ್ವಂ ಹಿ ಯದ್ವಿಷಯಂ ಯತ್ ಜ್ಞಾನಮ್, ತತ್ ತದಾಕಾರಂ ಭವತಿ | ನಿರಾಕಾರಶ್ಚ ಆತ್ಮಾ ಇತ್ಯುಕ್ತಮ್ | ಜ್ಞಾನಾತ್ಮನೋಶ್ಚ ಉಭಯೋರ್ನಿರಾಕಾರತ್ವೇ ಕಥಂ ತದ್ಭಾವನಾ ನಿಷ್ಠಾ ಇತಿ ? ನ | ಅತ್ಯಂತನಿರ್ಮಲತ್ವಾತಿಸ್ವಚ್ಛತ್ವಾತಿಸೂಕ್ಷ್ಮತ್ವೋಪಪತ್ತೇರಾತ್ಮನಃ¹ | ಬುದ್ಧೇಶ್ಚ ಆತ್ಮ

1. 'ಆತಿ' ಎಂಬ ಮಾತು ನಿ|| ಮ|| ಮೈ|| ಗು|| ಗಳಲ್ಲಿಲ್ಲ. ಇಲ್ಲಿ 'ಉಪಪತ್ತೇಃ' ಎಂಬ ಮಾತು ಬೇಕಿಲ್ಲವೆಂದು ಕಾಣುತ್ತದೆ.

ಸಮನೈರ್ಮಲ್ಯಾದ್ಯುಪಪತ್ತೇಃ¹ ಆತ್ಮಚೈತನ್ಯಾಕಾರಾಭಾಸತ್ವೋಪಪತ್ತಿಃ | ಬುದ್ಧಾ-
ಭಾಸಂ ಮನಃ, ತದಾಭಾಸಾನಿ ಇನ್ದ್ರಿಯಾಣಿ | ಇನ್ದ್ರಿಯಾಭಾಸಶ್ಚ ದೇಹಃ | ಅತಃ
ಲೌಕಿಕೈಃ ದೇಹಮಾತ್ರೇ ಏವ ಆತ್ಮದೃಷ್ಟಿಃ ಕ್ರಿಯತೇ | ದೇಹಚೈತನ್ಯವಾದಿನಶ್ಚ
ಲೋಕಾಯತಿಕಾಃ “ಚೈತನ್ಯವಿಶಿಷ್ಟಃ ಕಾಯಃ ಪುರುಷಃ” ಇತ್ಯಾಹುಃ | ತಥಾ ಅನೈ
ಇಂದ್ರಿಯಚೈತನ್ಯವಾದಿನಃ | ಅನೈ ಮನಶ್ಚೈತನ್ಯವಾದಿನಃ | ಅನೈ ಬುದ್ಧಿಚೈತನ್ಯ
ವಾದಿನಃ | ತತೋಽಪಿ ಅನ್ತರಮ್ ಅವ್ಯಕ್ತಮ್² ಅವ್ಯಾಕೃತಾಖ್ಯಮ್
ಅವಿದ್ಯಾವಸ್ಥಮ್ ಆತ್ಮತ್ವೇನ ಪ್ರತಿಪನ್ನಾಃ ಕೇಚಿತ್ | ಸರ್ವತ್ರ ಹಿ ಬುದ್ಧಾದಿ
ದೇಹಾನ್ತೇ ಆತ್ಮಚೈತನ್ಯಾಭಾಸತಾ ಆತ್ಮಭ್ರಾಂತಿಕಾರಣಮ್ ಇತಿ | ಅತಶ್ಚ ಆತ್ಮ-
ವಿಷಯಂ ಜ್ಞಾನಂ ನ ವಿಧಾತವ್ಯಮ್ | ಕಿಂ ತರ್ಹಿ ನಾಮರೂಪಾದ್ಯನಾತ್ಮಾ-
ಧ್ಯಾರೋಪಣನಿವೃತ್ತಿರೇವ ಕಾರ್ಯಾ | ನಾತ್ಮಚೈತನ್ಯವಿಜ್ಞಾನಂ ಕಾರ್ಯಮ್³ |
ಅವಿದ್ಯಾಧ್ಯಾರೋಪಿತಸರ್ವಪದಾರ್ಥಕಾರ್ಯಃ ಅವಿಶಿಷ್ಟತಯಾ⁴ ದೃಶ್ಯಮಾನತ್ವಾತ್
ಇತಿ | ಅತ ಏವ ಹಿ ವಿಜ್ಞಾನವಾದಿನೋ ಬೌದ್ಧಾಃ ವಿಜ್ಞಾನವ್ಯತಿರೇಕೇಣ ವಸ್ತೇವ
ನಾಸ್ತಿ ಇತಿ ಪ್ರತಿಪನ್ನಾಃ ಪ್ರಮಾಣಾನ್ತರನಿರಪೇಕ್ಷತಾಂ ಚ ಸ್ವಸಂವಿದಿತತ್ವಾಭ್ಯುಪ-
ಗಮೇನ | ತಸ್ಮಾತ್ ಅವಿದ್ಯಾಧ್ಯಾರೋಪಿತನಿರಾಕರಣಮಾತ್ರಂ ಬ್ರಹ್ಮಣಿ
ಕರ್ತವ್ಯಮ್ | ನ ತು ಬ್ರಹ್ಮವಿಜ್ಞಾನೇ ಯತ್ನಃ | ಅತ್ಯಂತಪ್ರಸಿದ್ಧತ್ವಾತ್ |
ಅವಿದ್ಯಾಕಲ್ಪಿತನಾಮರೂಪವಿಶೇಷಾಕಾರಾಪಹೃತಬುದ್ಧೀನಾಮ್⁵ ಅತ್ಯಂತಪ್ರಸಿದ್ಧಂ
ಸುವಿಜ್ಞೇಯಮ್ ಆಸನ್ನತರಮ್ ಆತ್ಮಭೂತಮಪಿ ಅಪ್ರಸಿದ್ಧಂ ದುರ್ವಿಜ್ಞೇಯಮ್
ಅತಿದೂರಮ್ ಅನ್ಯದಿವ ಚ ಪ್ರತಿಭಾತಿ ಅವಿವೇಕಿನಾಮ್ | ಬಾಹ್ಯಾಕಾರನಿವೃತ್ತ-
ಬುದ್ಧೀನಾಂ ತು ಲಬ್ಧಗುರ್ವಾತ್ಮಪ್ರಸಾದಾನಾಂ⁶ ನಾತಃಪರಂ ಸುಖಂ ಸುಪ್ರಸಿದ್ಧಂ
ಸುವಿಜ್ಞೇಯಂ ಸ್ವಾಸನ್ನತರಮ್⁷ ಅಸ್ತಿ | ತಥಾ ಚ ಉಕ್ತಮ್ “ಪ್ರತ್ಯಕ್ಷಾವಗಮಂ
ಧರ್ಮಮ್” (೯-೨) ಇತ್ಯಾದಿ ||

(ಭಾಷ್ಯಾರ್ಥ)

(ಪ್ರಶ್ನೆ) :- ಹಾಗಾದಮೇಲೆ ಆತ್ಮನ ಜ್ಞಾನವು (ಆಗುವದು) ಹೇಗೆ ಯಾವ
ಜ್ಞಾನವೇ ಆಗಲಿ (ತಾನು) ಯಾವ ವಿಷಯದ (ಜ್ಞಾನವೋ) ಅದೆಲ್ಲ ಅದರ

1. 'ಆತ್ಮವತ್ ನೈರ್ಮಲ್ಯಾದ್ಯುಪಪತ್ತೇಃ' ಮ|| ಮೈ|| ವಾ||

2. 'ಅನ್ತರವ್ಯಕ್ತಮ್' ನಿ|| 3. ನಿ|| ಗು|| ಗಳಲ್ಲಿಲ್ಲ.

4. 'ವಿಶಿಷ್ಟತಯಾ' ಎಂಬ ನಿ|| ಗು|| ಪಾಠವು ಸರಿಯಲ್ಲ.

5. 'ಬುದ್ಧಿತ್ವಾತ್' ನಿ|| ಗು||

6. ಪ್ರಸಾದಾದೀನಾಂ' ಮ||

7. 'ಸ್ವಾಸನ್ನಮ್' ನಿ|| ಗು||

ಆಕಾರವುಳ್ಳದ್ದಾಗಿರುತ್ತದೆ. ಆದರೆ ಆತ್ಮನು ನಿರಾಕಾರನು ಎಂದು ಹೇಳಿದ್ದೀರಿ. ಜ್ಞಾನ, ಆತ್ಮ - ಎರಡೂ ನಿರಾಕಾರವಾದರೆ ಆ (ಆತ್ಮನನ್ನು) ಭಾವಿಸುವದೆಂಬ ನಿಷ್ಠೆ ಹೇಗೆ, (ಆಗಬೇಕು) ?

(ಉತ್ತರ) :- ಹಾಗಲ್ಲ. ಏಕೆಂದರೆ ಆತ್ಮನು ಅತ್ಯಂತ ನಿರ್ಮಲನಾಗಿ ಅತಿಸ್ವಚ್ಛನಾಗಿ, ಅತಿಸೂಕ್ಷ್ಮನಾಗಿ ಇರುತ್ತಾನೆ.¹ ಬುದ್ಧಿಯುಕೂಡ ಆತ್ಮನಂತೆ ನಿರ್ಮಲವಾಗಿರುವದೇ ಮುಂತಾದದ್ದು ಹೊಂದುತ್ತದೆಯಾದ್ದರಿಂದ ಅದು ಆತ್ಮ ಚೈತನ್ಯಾಕಾರವಾಗಿ ತೋರಿಕೊಳ್ಳಬಹುದಾಗಿರುತ್ತದೆ.² ಮನಸ್ಸು ಬುದ್ಧಿಯ ಆಭಾಸವಾಗಿದೆ, ಇಂದ್ರಿಯಗಳು ಆ (ಮನಸ್ಸಿನ) ಆಭಾಸವಾಗಿವೆ. ದೇಹವು ಇಂದ್ರಿಯಗಳ ಆಭಾಸವಾಗಿದೆ.³ ಆದ್ದರಿಂದ ಲೋಕದ ಜನರು ಬರಿಯ ದೇಹದಲ್ಲಿಯೇ ಆತ್ಮಬುದ್ಧಿಯನ್ನು ಮಾಡುತ್ತಿದ್ದಾರೆ. ದೇಹವೇ ಚೈತನ್ಯವೆಂದು ಹೇಳುವ ಲೋಕಾಯತಿಕರು “ಚೈತನ್ಯವಿಶಿಷ್ಟವಾದ ಶರೀರವೇ ಪುರುಷನು”⁴ ಅನ್ನುತ್ತಿದ್ದಾರೆ. ಇದರಂತೆ ಇಂದ್ರಿಯವೇ ಚೈತನ್ಯವೆನ್ನುವವರು ಕೆಲವರು. ಮನಸ್ಸನ್ನು ಚೈತನ್ಯವೆನ್ನುವವರು ಕೆಲವರು. ಬುದ್ಧಿಯು ಚೈತನ್ಯವೆನ್ನುವವರು ಕೆಲವರು. ಅದಕ್ಕೂ ಒಳಗಿರುವ ಅವ್ಯಾಕೃತವೆಂಬ ಅವಿದ್ಯಾವಸ್ಥೆಯ ಅವ್ಯಕ್ತವನ್ನು ಆತ್ಮನೆಂದು ಕೆಲವರು ತಿಳಿದುಕೊಂಡಿರುತ್ತಾರೆ. ಬುದ್ಧಿಯು ಮೊದಲಾಗಿ ದೇಹದವರೆಗಿನ⁵ ಎಲ್ಲವುಗಳಲ್ಲಿಯೂ ಆತ್ಮಚೈತನ್ಯದ ತೋರಿಕೆಯೇ ಅವು ಆತ್ಮನೆಂಬ ಭ್ರಾಂತಿಗೆ ಕಾರಣವಾಗಿರುತ್ತದೆ. ಆದ್ದರಿಂದಲೂ ಆತ್ಮವಿಷಯವಾದ ಜ್ಞಾನವನ್ನು ವಿಧಿಸ ಬೇಕಾಗಿಲ್ಲ. ಮತ್ತೇನೆಂದರೆ ನಾಮರೂಪವೇ ಮುಂತಾದ ಅನಾತ್ಮದ ಅಧ್ಯಾರೋಪಣ ವನ್ನು ತೊಲಗಿಸುವದೊಂದನ್ನೇ ಮಾಡತಕ್ಕದ್ದು.⁶ ಆತ್ಮಚೈತನ್ಯದ ಅರಿವನ್ನುಂಟು

1. 'ಸೂಕ್ಷ್ಮತ್ಯೋಪಪತ್ತೇಃ' ಎಂಬಲ್ಲಿ 'ಸೂಕ್ಷ್ಮತ್ಯಾತ್' ಎಂದಿದ್ದಂತೆ ಇಟ್ಟುಕೊಂಡು ಕನ್ನಡಿಸಿದೆ.

2. ಹೀಗೆ ತೋರಿಸಿಕೊಳ್ಳುವದೇ ಆತ್ಮಾಕಾರವಾದ ಜ್ಞಾನವು ; ಆತ್ಮನನ್ನು ವಿಷಯೀಕರಿಸುವದೇನೂ ಅವಶ್ಯವಿಲ್ಲ ಎಂದು ಭಾವ.

3. ಕಬ್ಬಿಣವು ಬೆಂಕಿಯಿಂದ ಕೆಂಪಗೆ ಕಾದಿರುವಾಗ ಬೆಂಕಿಯಂತೆ ಕಾಣುವಹಾಗೆ ಬುದ್ಧಾದಿಗಳು ಚೈತನ್ಯದಿಂದ ಕೂಡಿಯೇ ಕಾಣುತ್ತಿರುವವು.

4. ಇದು ಚಾರ್ವಾಕದರ್ಶನಕಾರನಾದ ಬೃಹಸ್ಪತಿಯ ಮತವೆಂದು ರೂಢಿ.

5. ಈ ವಾಕ್ಯವನ್ನು ಪರಿಶೀಲಿಸಿದರೆ ಇದರ ಹಿಂದಿನ ಅವ್ಯಾಕೃತಾತ್ಮವಾದವನ್ನು ಹೇಳುವ ವಾಕ್ಯವು ಮೊದಲು ಭಾಷ್ಯದಲ್ಲಿ ಇತ್ತೋ ಇಲ್ಲವೋ ಹೇಳುವದಕ್ಕೆ ಬರುವದಿಲ್ಲ.

6. ದೇಹಾದಿಗಳಲ್ಲಿಯೂ ಆತ್ಮಾಭಾಸವಿರುವದರಿಂದ ಕಲ್ಪಿತವಾಗಿರುವ ಆ ನಾಮ ರೂಪಕರ್ಮಗಳು ಆತ್ಮನಲ್ಲವೆಂದು ಮಾತ್ರ ತಿಳಿಯಪಡಿಸತಕ್ಕದ್ದು ಅವಶ್ಯವು.

ಮಾಡಬೇಕಾದದ್ದೇನೂ ಇರುವದಿಲ್ಲ ; ಏಕೆಂದರೆ ಅವಿದ್ಯೆಯಿಂದ ಅಧ್ಯಾರೋಪಿತ-ವಾಗಿರುವ ಸಮಸ್ತ ಪದಾರ್ಥಗಳ ಆಕಾರಗಳೊಡನೆ ಸಾಮಾನ್ಯವಾಗಿ ಕಂಡುಬರುತ್ತದೆ.¹ ಆದ್ದರಿಂದಲೇ ಅಲ್ಲವೆ², ವಿಜ್ಞಾನವಾದಿಗಳಾದ ಬೌದ್ಧರು ವಿಜ್ಞಾನಕ್ಕಿಂತ ಬೇರೆಯಾಗಿ ವಸ್ತುವೇ ಇಲ್ಲವೆಂದು ತಿಳಿದುಕೊಂಡಿರುತ್ತಾರೆ ; (ಅದು) ತನ್ನಿಂದ ತಾನೇ ಜ್ಞಾತವಾಗುವದೆಂದು ಅಂಗೀಕರಿಸುವದರಿಂದ (ಅದು) ಮತ್ತೊಂದು ಪ್ರಮಾಣವನ್ನು ಬಯಸುವದಿಲ್ಲವೆಂದೂ (ತಿಳಿದುಕೊಂಡಿರುತ್ತಾರೆ)³ ? ಆದ್ದರಿಂದ ಅವಿದ್ಯೆಯಿಂದ ಆರೋಪಿತವಾಗಿರುವದನ್ನು ಅಲ್ಲಗಳೆಯುವದೊಂದೇ ಬ್ರಹ್ಮದ (ವಿಷಯ)ದಲ್ಲಿ ಮಾಡತಕ್ಕದ್ದೇ ಹೊರತು ಬ್ರಹ್ಮದ ವಿಜ್ಞಾನಕ್ಕಾಗಿ ಪ್ರಯತ್ನವನ್ನು (ಮಾಡಬೇಕಾದದ್ದಿರುವ)ದಿಲ್ಲ. ಏಕೆಂದರೆ (ಬ್ರಹ್ಮವು) ಅತ್ಯಂತ ಪ್ರಸಿದ್ಧವಾಗಿರುತ್ತದೆ.⁴ ಅವಿದ್ಯೆಯಿಂದ ಕಲ್ಪಿತವಾಗಿರುವ ನಾಮರೂಪಗಳ ಆಯಾ ಆಕಾರದಿಂದ ಬುದ್ಧಿಯನ್ನು ಕಳೆದುಕೊಂಡಿರುವವರಿಗೆ⁵ ಅತ್ಯಂತ ಪ್ರಸಿದ್ಧವೂ ಸುಲಭವಾಗಿ ತಿಳಿಯಬರತಕ್ಕದ್ದೂ ಅತಿಸಮೀಪದಲ್ಲಿರುವ (ತಮ್ಮ) ಆತ್ಮನೇ ಆಗಿರುವದೂ ಆದರೂ ಅಪ್ರಸಿದ್ಧವಾಗಿಯೂ ತಿಳಿಯುವದಕ್ಕೆ ಕಷ್ಟವಾದದ್ದಾಗಿಯೂ ಅತಿದೂರದಲ್ಲಿರತಕ್ಕದ್ದಾಗಿಯೂ (ತಮಗಿಂತ) ಬೇರೆಯಾದದ್ದೂ ಆಗಿರುವಂತೆ ಅವಿವೇಕಿಗಳಿಗೆ ತೋರುತ್ತದೆ. ಆದರೆ ಹೊರಗಿನ (ವಿಷಯಗಳ) ಆಕಾರಗಳಿಂದ ಹಿಂತಿರುಗಿದ ಬುದ್ಧಿಯವರೂ ಗುರುವಿನ ಮತ್ತು ಪರಮಾತ್ಮನ ಪ್ರಸಾದವನ್ನು ಪಡೆದುಕೊಂಡವರೂ ಆಗಿರುವವರಿಗೆ ಇದಕ್ಕಿಂತ ಸುಖವಾದದ್ದೂ ಸುಪ್ರಸಿದ್ಧವಾದದ್ದೂ ಸುಲಭವಾಗಿ ತಿಳಿಯತಕ್ಕದ್ದೂ ತೀರಹತ್ತಿರವಿರತಕ್ಕದ್ದೂ (ಮತ್ತೆ ಯಾವದೂ) ಇರುವದಿಲ್ಲ. ಆದ್ದರಿಂದಲೇ “ಪ್ರತ್ಯಕ್ಷವಾಗಿ ತಿಳಿಯಬರತಕ್ಕದ್ದು, ಧರ್ಮಕ್ಕೆ ಹೊಂದುವಂಥದ್ದು” (೯-೨) ಎಂದು ಮುಂತಾಗಿ ಹಿಂದೆ ಹೇಳಿರುತ್ತದೆ.

1. ಬ್ರಹ್ಮವು ಸರ್ವಪ್ರತ್ಯಯವೇದ್ಯವಾಗಿರುವದರಿಂದ ಶಾಸ್ತ್ರವು ಪ್ರಪಂಚಪ್ರವಿಲಯವನ್ನು ಮಾತ್ರ ತಿಳಿಸುತ್ತದೆ ಎಂಬ ಬ್ರಹ್ಮಸಿದ್ಧಿಕಾರನ ಅಭಿಪ್ರಾಯವು ಇಲ್ಲಿದೆ.

2. ವಿಜ್ಞಾನವೂ ಚೈತನ್ಯಾಕಾರವಾಗಿ ಕಾಣುವದರಿಂದಲೇ.

3. ತನ್ನನ್ನು ತಾನೇ ಬೆಳಗುವದರಿಂದ ವಿಜ್ಞಾನವು ಸ್ವಯಂಪ್ರಕಾಶವು, ಅದನ್ನು ಬೆಳಗುವದಕ್ಕೆ ಆತ್ಮಚೈತನ್ಯವೇನೂ ಬೇಕಿಲ್ಲ - ಎಂದು ವಿಜ್ಞಾನವಾದಿಗಳ ಮತವು.

4. ಪ್ರಸಿದ್ಧವಾಗಿದ್ದರೂ ದೇಹಾದಿಗಳು ಆತ್ಮನೂ ಅಥವಾ ಬೇರೊಂದೂ ? - ಎಂಬ ಸಂಶಯವಿರುವದರಿಂದ ಅದರ ವಿಚಾರವೂ ಅವಶ್ಯ. ಸೂ.ಭಾ. ೧-೧-೧ರಲ್ಲಿ ಬ್ರಹ್ಮವು ಪ್ರಸಿದ್ಧವೋ, ಅಪ್ರಸಿದ್ಧವೋ ? - ಎಂಬ ವಿಚಾರವನ್ನು ನೋಡಿ.

5. ವಿಷಯಗಳನ್ನೇ ಪರಿಶೀಲಿಸುತ್ತಿರುವ ಅಂತರ್ಮುಖರಲ್ಲದ ಜನರಿಗೆ.

(ಭಾಷ್ಯ)

೧೦೯೮. ಕೇಚಿತ್ ತು ಪಣ್ಣಿತಂಮನ್ಯಾಃ ನಿರಾಕಾರತ್ವಾತ್ ಆತ್ಮವಸ್ತು ನೋಪೈತಿ ಬುದ್ಧಿಃ, ಅತೋ ದುಃಸ್ವಾಧ್ಯಾ ಸಮ್ಯಗ್ಜ್ಞಾನನಿಷ್ಠಾ ಇತ್ಯಾಹುಃ | ಸತ್ಯಮ್ ಏವಮ್ ಗುರುಸಂಪ್ರದಾಯರಹಿತಾನಾಮ್ ಅಶ್ರುತವೇದಾನ್ತಾನಾಮ್ ಅತ್ಯಂತಬಹಿರ್ವಿಷಯಾಸಕ್ತಬುದ್ಧೀನಾಂ ಸಮ್ಯಕ್ಪ್ರಮಾಣೇಷು ಅಕೃತಶ್ರಮಾಣಾಮ್ | ತದ್ವಿಪರೀತಾನಾಂ ತು ಲೌಕಿಕಗ್ರಾಹ್ಯಗ್ರಾಹಕದ್ವೈತವಸ್ತುನಿ¹ ಸದ್ಬುದ್ಧಿಃ ನಿತರಾಂ ದುಃಸಂಪಾದ್ಯಾ | ಆತ್ಮಚೈತನ್ಯವ್ಯತಿರೇಕೇಣ ವಸ್ತುನ್ತರಸ್ಯ ಅನುಪಲಬ್ಧೇಃ | ಯಥಾ ಚ ಏತತ್ ಏವಮೇವ ನಾನ್ಯಥಾ ಇತ್ಯವೋಚಾಮ | ಉಕ್ತಂ ಚ ಭಗವತಾ “ ಯಸ್ಯಾಂ ಜಾಗ್ರತಿ ಭೂತಾನಿ ಸಾ ನಿಶಾ ಪಶ್ಯತೋ ಮುನೇಃ” (೨-೬೯) ಇತಿ | ತಸ್ಮಾತ್ ಬಾಹ್ಯಾಕಾರಭೇದಬುದ್ಧಿನಿವೃತ್ತಿರೇವ ಆತ್ಮಸ್ವರೂಪಾವಲಮ್ಬನಕಾರಣಮ್ | ನ ಹಿ ಆತ್ಮಾ ನಾಮ ಕಸ್ಯಚಿತ್ ಕದಾಚಿತ್ ಅಪ್ರಸಿದ್ಧಃ ಪ್ರಾಪ್ಯಃ ಹೇಯಃ ಉಪಾದೇಯೋ ವಾ | ಅಪ್ರಸಿದ್ಧೇ ಹಿ ತಸ್ಮಿನ್ ಆತ್ಮನಿ ಸ್ವಾರ್ಥಾಃ² ಸರ್ವಾಃ ಪ್ರವೃತ್ತಯಃ ವ್ಯರ್ಥಾಃ ಪ್ರಸಜ್ಯೇರನ್ | ನ ಚ ದೇಹಾದ್ಯಚೇತನಾರ್ಥತ್ವಂ ಶಕ್ಯಂ ಕಲ್ಪಯಿತುಮ್ | ನ ಚ ಸುಖಾರ್ಥಂ ಸುಖಮ್, ದುಃಖಾರ್ಥಂ ವಾ ದುಃಖಮ್ | ಆತ್ಮಾವಗತ್ಯವಸಾನಾರ್ಥತ್ವಾಚ್ಚ ಸರ್ವವ್ಯವಹಾರಸ್ಯ | ತಸ್ಮಾತ್ ಯಥಾ ಸ್ವದೇಹಸ್ಯ ಪರಿಚ್ಛೇದಾಯ ನ ಪ್ರಮಾಣಾನ್ತರಾಪೇಕ್ಷಾ ತತೋಽಪಿ ಆತ್ಮನೋಽನ್ತರತಮತ್ವಾತ್ ತದವಗತಿಂ ಪ್ರತಿ ನ ಪ್ರಮಾಣಾನ್ತರಾಪೇಕ್ಷಾ ಇತಿ ಆತ್ಮಜ್ಞಾನನಿಷ್ಠಾ ವಿವೇಕಿನಾಂ ಸುಪ್ರಸಿದ್ಧಾ ಇತಿ ಸಿದ್ಧಮ್ ||

(ಭಾಷ್ಯಾರ್ಥ)

ಆದರೆ ಪಂಡಿತರೆಂದು ಹೇಳಿಕೊಳ್ಳುವ ಕೆಲವರು ಆತ್ಮವಸ್ತುನಿರಾಕಾರ ವಾಗಿರುವದರಿಂದ (ಅದನ್ನು) ಬುದ್ಧಿಯು ಹಿಡಿಯಲಾರದು ; ಆದ್ದರಿಂದ ಸರಿಯಾದ ಜ್ಞಾನದನಿಷ್ಠೆ ಎಂಬುದು ಸಾಧ್ಯವಿಲ್ಲ ಎನ್ನುವರು. ನಿಜ, ಗುರುಸಂಪ್ರದಾಯವಿಲ್ಲದೆ ವೇದಾಂತಶ್ರವಣವನ್ನು ಮಾಡದೆ ಅತ್ಯಂತವಾಗಿ ಹೊರಗಿನ ವಿಷಯಗಳಲ್ಲಿಯೇ ಆಸಕ್ತವಾದ ಬುದ್ಧಿಯುಳ್ಳವರೂ ಪ್ರಮಾಣಗಳಲ್ಲಿ ಸರಿಯಾಗಿ ಪರಿಶ್ರಮವನ್ನು ಮಾಡಿಕೊಳ್ಳದವರೂ ಆದವರಿಗೆ ಹೀಗೇ (ಸರಿ) ; ಆದರೆ ಇದಕ್ಕೆ ವಿರುದ್ಧವಾಗಿರುವವರಿಗೆ ಲೋಕದ ಗ್ರಾಹ್ಯಗ್ರಾಹಕ(ರೂಪವಾದ) ದ್ವೈತವಸ್ತುವಿನಲ್ಲಿ (ಅದು) ಇರುವದೆಂಬ ಬುದ್ಧಿಯು ಅತ್ಯಂತವಾಗಿ ದುರ್ಲಭಯುಕ್ತವಾಗಿರುತ್ತದೆ. ಏಕೆಂದರೆ

1. 'ವಸ್ತುಷು' ಮ||

2. 'ಅಸ್ವಾರ್ಥಾಃ' ಎಂಬ ನಿ|| ಗು|| ಪಾಠವು ಸರಿಯಲ್ಲ.

(ಅವರಿಗೆ) ಆತ್ಮಚೈತನ್ಯಕ್ಕಿಂತ ಬೇರೆಯಾಗಿ ಮತ್ತೊಂದು ವಸ್ತುವೇ ಕಾಣಿಸುವದಿಲ್ಲ.¹ ಇದು ಹೀಗೆಯೇ ಬೇರೆಯಲ್ಲ ಎಂಬುದನ್ನು ನಾವು ತಿಳಿಸಿಕೊಟ್ಟಿರುತ್ತೇವೆ “ಯಾವದರಲ್ಲಿ ಭೂತಗಳು ಎಚ್ಚರವಾಗಿರುವವೋ ಅದು ನೋಡುತ್ತಿರುವ ಮುನಿಗೆ ರಾತ್ರಿಯು” (೨-೬೯) ಎಂದು ಭಗವಂತನು ಹೇಳಿರುತ್ತಾನೆ.

ಆದ್ದರಿಂದ ಹೊರಗಿನ (ವಿಷಯಗಳ) ಆಕಾರದ ಭೇದಬುದ್ಧಿಯನ್ನು ತೊಲಗಿಸುವದೇ ಆತ್ಮಸ್ವರೂಪವನ್ನು (ಅದು) ಆಶ್ರಯಿಸುವದಕ್ಕೆ ಕಾರಣ(ವಾಗುತ್ತದೆ). ಏಕೆಂದರೆ ಆತ್ಮನೆಂಬುವನು ಯಾವನಿಗೂ ಎಂದಿಗೂ ಅಪ್ರಸಿದ್ಧನಾಗಿರುವದಿಲ್ಲ, ಪಡೆದುಕೊಳ್ಳಬೇಕಾದವನು, ಬಿಡತಕ್ಕವನು ಅಥವಾ ತೆಗೆದುಕೊಳ್ಳತಕ್ಕವನು ಆಗಿರುವದಿಲ್ಲ.² ಅವನು ಅಪ್ರಸಿದ್ಧನಾಗಿದ್ದರೆ ತನಗಾಗಿ (ಮಾಡುವ) ಸರ್ವ ಪ್ರವೃತ್ತಿಗಳೂ ವ್ಯರ್ಥವಾಗುತ್ತಿದ್ದವು.³ (ಆ ಪ್ರವೃತ್ತಿಗಳು) ದೇಹವೇ ಮುಂತಾದ ಅನಾತ್ಮಕ್ಕಾಗಿ ಎಂದು ಕಲ್ಪಿಸುವದಕ್ಕೂ ಆಗುತ್ತಿರಲಿಲ್ಲ. ಸುಖವು ಸುಖಕ್ಕಾಗಿ ದುಃಖವು ದುಃಖಕ್ಕಾಗಿ ಎಂದು (ಹೇಳುವದಕ್ಕೂ ಆಗುವ)ದಿಲ್ಲ.⁴ ಸರ್ವ ವ್ಯವಹಾರವೂ ಆತ್ಮನ ಅರಿವಿನಲ್ಲಿ ಕೊನೆಗಾಣುವದರಿಂದಲೂ (ಹೀಗೆಂದು ತಿಳಿಯಬೇಕಾಗಿದೆ).⁵ ಆದ್ದರಿಂದ ತನ್ನ ದೇಹವನ್ನು ಹೀಗೆಂದು ಗೊತ್ತುಪಡಿಸಿಕೊಳ್ಳುವದಕ್ಕೆ ಮತ್ತೊಂದು ಪ್ರಮಾಣವು ಹೇಗೆ ಬೇಕಿಲ್ಲವೋ ಅದಕ್ಕಿಂತಲೂ ಆತ್ಮನು ಇನ್ನೂ ಒಳಗಿರುವದರಿಂದ ಅವನನ್ನು ಅರಿತುಕೊಳ್ಳುವುದಕ್ಕೆ ಮತ್ತೊಂದು ಪ್ರಮಾಣವು ಬೇಕಿರುವದಿಲ್ಲ.⁶ ಆದ್ದರಿಂದ ಆತ್ಮಜ್ಞಾನನಿಷ್ಠೆಯು ವಿವೇಕಿಗಳಿಗೆ ಅತ್ಯಂತ ಪ್ರಸಿದ್ಧವಾಗಿರುವದೆಂದು ಸಿದ್ಧವಾಯಿತು.

1. ಮಾಂ. ಕಾ. ಭಾ. ೪-೮೯, ೯೦.

2. ಪ್ರಮೇಯಗಳು ಅಪ್ರಸಿದ್ಧವಾಗಿರುವದರಿಂದ ಅವಕ್ಕೆ ಪ್ರಮಾಣದ ಅಪೇಕ್ಷೆಯಿರಬಹುದು, ಆತ್ಮನಿಗೆ ಅದು ಬೇಕಿಲ್ಲ. ೨-೧೮ರ ಭಾಷ್ಯವನ್ನು ನೋಡಿ ; ಸೂ.ಭಾ. ೧-೧-೪, ೨-೩-೨ ಇವುಗಳಲ್ಲಿ ಆತ್ಮನು ಅಪ್ರತ್ಯಾಖ್ಯೇಯನೆಂಬುದನ್ನು ತಿಳಿಸಿದೆ.

3. ಏಕೆಂದರೆ ತನಗಾಗಿಯೇ ಸರ್ವವೂ ಬೇಕಾಗಿದೆ. 4. ಉ.ಸಾ.ಗ. ೧.

5. ೯-೧೦ರ ಭಾಷ್ಯದಲ್ಲಿ (ಭಾ.ಭಾ. ೫೫೯) “ದೃಶಿಕರ್ಮತ್ವಾಪತ್ತಿನಿಮಿತ್ತಾ ಹಿ.... ಅವಗತ್ಯವಸಾನೈವ” ಎಂಬ ವಾಕ್ಯವನ್ನು ನೋಡಿರಿ.

6. ತನಗೆ ದೇಹವಿರುವದೆಂಬುದು ಅನುಭವಸಿದ್ಧವಾಗಿರುವದರಿಂದ ಹೇಗೆ ಅದನ್ನು ಸಿದ್ಧಪಡಿಸುವದಕ್ಕೆ ಮತ್ತೊಂದು ಪ್ರಮಾಣವು ಬೇಕಿಲ್ಲವೋ ಹಾಗೆ ಆತ್ಮನಿಗೂ ಬೇಕಿಲ್ಲ ಎಂಬಂಶದಲ್ಲಿ ಹೋಲಿಕೆ. ದೇಹವು ಕೇವಲ ಅವಿಚಾರಸ್ವಭಾವದ ಅವಿದ್ಯೆಯ ಅನುಭವದಿಂದ ಸಿದ್ಧ. ಆತ್ಮನು ಸ್ವತಃಸಿದ್ಧನಾಗಿರುವಂತೆ ಅದು ತಾನೇ ಸಿದ್ಧವಾಗಿರುವದಿಲ್ಲ ಎಂಬುದನ್ನು ಮರೆಯಬಾರದು.

(ಭಾಷ್ಯ)

೧೦೯೯. ಯೇಷಾಮಪಿ ನಿರಾಕಾರಂ ಜ್ಞಾನಮ್ ಅಪ್ರತ್ಯಕ್ಷಮ್ ತೇಷಾಮಪಿ ಜ್ಞಾನವಶೈವ ಜ್ಞೇಯಾವಗತಿಃ ಇತಿ ಜ್ಞಾನಮ್ ಅತ್ಯಂತಂ ಪ್ರಸಿದ್ಧಂ ಸುಖಾದಿವದೇವ ಇತಿ ಅಭ್ಯುಪಗನ್ತವ್ಯಮ್ | ಜಿಜ್ಞಾಸಾನುಪಪತ್ತೇಶ್ಚ | ಅಪ್ರಸಿದ್ಧಂ ಚೇತ್ ಜ್ಞಾನಂ ಜ್ಞೇಯವತ್ ಜಿಜ್ಞಾಸ್ಯೇತ | ಯಥಾ ಜ್ಞೇಯಂ ಘಟಾದಿಲಕ್ಷಣಂ ಜ್ಞಾನೇನ ಜ್ಞಾತಾ ವ್ಯಾಪ್ತಮ್¹ ಇಚ್ಛತಿ ತಥಾ ಜ್ಞಾನಮಪಿ ಜ್ಞಾನಾನ್ತರೇಣ² ಆಪ್ತಮ್ ಇಚ್ಛೇತ್ | ನ ಚೈತದಸ್ತಿ | ಅತಃ ಅತ್ಯಂತಪ್ರಸಿದ್ಧಂ ಜ್ಞಾನಮ್ | ಜ್ಞಾತಾಪಿ ಅತ ಏವ ಪ್ರಸಿದ್ಧಃ ಇತಿ | ತಸ್ಮಾತ್ ಜ್ಞಾನೇ ಯತ್ನೋ ನ ಕರ್ತವ್ಯಃ, ಕಿಂ ತು ಅನಾತ್ಮನಿ ಆತ್ಮಬುದ್ಧಿ-ನಿವೃತ್ತಾವೇವ | ತಸ್ಮಾತ್ ಜ್ಞಾನನಿಷ್ಠಾ ಸುಸಂಪಾದ್ಯಾ ||೫೦||

(ಭಾಷ್ಯಾರ್ಥ)

(ಇನ್ನು) ಯಾರ (ಪಕ್ಷದಲ್ಲಿ) ಜ್ಞಾನವು ನಿರಾಕಾರವೂ³ ಅಪ್ರತ್ಯಕ್ಷವೂ ಆಗಿರುವದೋ, ಅವರ (ಪಕ್ಷದಲ್ಲಿ)ಯೂ ಜ್ಞೇಯವನ್ನು ಅರಿತುಕೊಳ್ಳುವುದು ಜ್ಞಾನದ ಅಧೀನವಾಗಿಯೇ (ಇರುವ)ದರಿಂದ ಜ್ಞಾನವು ಸುಖಾದಿಗಳಂತೆಯೇ ಅತ್ಯಂತ ಪ್ರಸಿದ್ಧವಾಗಿರುತ್ತದೆ⁴, ಎಂದು ಒಪ್ಪಿಕೊಳ್ಳಬೇಕಾಗುತ್ತದೆ. (ಅದನ್ನು ಅರಿತುಕೊಳ್ಳುವದಕ್ಕಾಗಿ ವಿಚಾರವು ಹೊಂದುವದಿಲ್ಲವಾದ್ದರಿಂದಲೂ (ಅದು ಪ್ರಸಿದ್ಧವೆಂದು ಅವರು ಒಪ್ಪಬೇಕು). ಜ್ಞಾನವು ಅಪ್ರಸಿದ್ಧವಾಗಿದ್ದರೆ ಜ್ಞೇಯದಂತೆಯೇ ಅದನ್ನು ಅರಿಯುವದಕ್ಕೆ (ಜನರು) ಪ್ರಯತ್ನಿಸಬೇಕಾಗಿತ್ತು. ಹೇಗೆ ಗಡಿಗೇಯೇ ಮುಂತಾದ ರೂಪದ ಜ್ಞೇಯವನ್ನು ಜ್ಞಾತೃವಾದವನು ಜ್ಞಾನದಿಂದ ಪಡೆಯುವದಕ್ಕೆ ಇಚ್ಛಿಸುತ್ತಾನೋ ಅದರಂತೆ ಜ್ಞಾನವನ್ನುಕೂಡ ಮತ್ತೊಂದು ಜ್ಞಾನದಿಂದ ಪಡೆಯುವದಕ್ಕೆ ಇಚ್ಛಿಸಬೇಕಾಗಿತ್ತು ; ಆದರೆ ಹಾಗಿಲ್ಲ. ಆದ್ದರಿಂದ ಜ್ಞಾನವು

1. 'ಜ್ಞಾತವ್ಯಮ್ ಆಪ್ತಮ್' ಮ|| ಮೈ||

2. ಇಲ್ಲಿ "ಜ್ಞಾತವ್ಯಮ್" ಅ|| ಗು|| ಇಲ್ಲದಿದ್ದರೂ ಆಗುತ್ತದೆಯೆಂದು ತೋರುವದು.

3. ಜ್ಞಾನವೇ ನಿರಾಕಾರವಾದರೆ ಆತ್ಮಾಕಾರವಾದ ಜ್ಞಾನವೆಂಬುದೂ ಅಪ್ರಸಿದ್ಧವಾಗುತ್ತದೆ. ಆದ್ದರಿಂದ ಜ್ಞಾನವು ನಿರಾಕಾರ, ಅಪ್ರತ್ಯಕ್ಷ - ಎಂಬ ಮೀಮಾಂಸಕರ ಮತವನ್ನು ಇಲ್ಲಿ ಖಂಡಿಸಿದೆ.

4. ಸುಖ, ದುಃಖ - ಮುಂತಾದವು ಹೇಗೆ ನಮಗೆ ಅನುಭವದಲ್ಲಿರುತ್ತವೆಯೋ ಹಾಗೆಯೇ ಜ್ಞಾನವೂ ಇದೆ ; ಜ್ಞಾನವುಂಟಾಗಿದೆ, ಇಲ್ಲ - ಎಂದು ಗೊತ್ತಾಗುವದಕ್ಕೆ ಪ್ರಮಾಣವನ್ನೇನೂ ನಾವು ಬಯಸುವದಿಲ್ಲ - ಎಂದು ಭಾವ.

ಅತ್ಯಂತ ಪ್ರಸಿದ್ಧವಾಗಿರುತ್ತದೆ.¹ ಆದ್ದರಿಂದಲೇ² ಜ್ಞಾತೃವೂ ಪ್ರಸಿದ್ಧನಾಗಿರುತ್ತಾನೆ (ಎಂದು ತಿಳಿಯಬೇಕು). ಆದ್ದರಿಂದ ಜ್ಞಾನಕ್ಕಾಗಿ ಯತ್ನವನ್ನು ಮಾಡಬೇಕಾದದ್ದಿಲ್ಲ ; ಅನಾತ್ಮ(ದಲ್ಲಿರುವ) ಆತ್ಮಬುದ್ಧಿಯನ್ನು ತೊಲಗಿಸಿಕೊಳ್ಳುವದಕ್ಕಾಗಿಯೇ (ಪ್ರಯತ್ನವನ್ನು ಮಾಡಬೇಕಾಗಿರುತ್ತದೆ). ಆದ್ದರಿಂದ ಜ್ಞಾನ ನಿಷ್ಠೆಯನ್ನು ಸುಲಭವಾಗಿ ಪಡೆದುಕೊಳ್ಳಬಹುದು.

ಜ್ಞಾನನಿಷ್ಠೆಯನ್ನು ಪಡೆಯುವ ಮಾರ್ಗ

(ಭಾಷ್ಯ)

೧೧೦೦. ಸೇಯಂ ಜ್ಞಾನಸ್ಯ ಪರಾ ನಿಷ್ಠಾ ಉಚ್ಯತೇ ಕಥಂ ಕಾರ್ಯಾ ಇತಿ -

(ಭಾಷ್ಯಾರ್ಥ)

ಆ ಈ ಜ್ಞಾನದ ಹೆಚ್ಚಿನ ನಿಷ್ಠೆಯನ್ನು ಹೇಗೆ ಮಾಡಿಕೊಳ್ಳಬೇಕೆಂಬುದನ್ನು (ಈಗ) ಹೇಳಲಾಗುತ್ತದೆ :-

ಬುದ್ಧ್ಯಾ ವಿಶುದ್ಧಯಾ ಯುಕ್ತೋ ಧೃತ್ಯಾತ್ಮಾನಂ ನಿಯಮ್ಯ ಚ |

ಶಬ್ದಾದೀನ್ ವಿಷಯಾಂಸ್ತಕ್ತ್ವಾ ರಾಗದ್ವೇಷೌ ವ್ಯದಸ್ಯ ಚ ||೫೧||

ವಿವಿಕ್ತಸೇವೀ ಲಘ್ವಾಶೀ ಯತವಾಕ್ಯಾಯಮಾನಸಃ |

ಧ್ಯಾನಯೋಗಪರೋ ನಿತ್ಯಂ ವೈರಾಗ್ಯಂ ಸಮುಪಾಶ್ರಿತಃ ||೫೨||

ಅಹಂಕಾರಂ ಬಲಂ ದರ್ಪಂ ಕಾಮಂ ಕ್ರೋಧಂ ಪರಿಗ್ರಹಮ್ |

ವಿಮುಚ್ಯ ನಿರ್ಮಮಃ ಶಾನ್ತೋ ಬ್ರಹ್ಮಭೂಯಾಯ ಕಲ್ಪತೇ ||೫೩||

೫೧-೫೩. ವಿಶುದ್ಧವಾದ ಬುದ್ಧಿಯಿಂದ ಯುಕ್ತನಾಗಿ ಧೃತಿಯಿಂದ ತನ್ನನ್ನು ನಿಯಮದಲ್ಲಿಟ್ಟುಕೊಂಡು, ಶಬ್ದವೇ ಮುಂತಾದ ವಿಷಯಗಳನ್ನು ಬಿಟ್ಟು ರಾಗದ್ವೇಷಗಳನ್ನು ತಿರಸ್ಕರಿಸಿ, ವಿವಿಕ್ತಸೇವಿಯೂ ಲಘ್ವಾಶಿಯೂ ಯತವಾಕ್ಯಾಯಮಾನಸನೂ ಆಗಿ ಯಾವಾಗಲೂ ಧ್ಯಾನಯೋಗಪರನಾಗಿ ವೈರಾಗ್ಯವನ್ನು ಆಶ್ರಯಿಸಿ ; ಅಹಂಕಾರ, ಬಲ, ದರ್ಪ, ಕಾಮ, ಕ್ರೋಧ,

1. ಜ್ಞಾನವು ಸಾಕ್ಷಿಪ್ರತ್ಯಕ್ಷಸಿದ್ಧವೆಂದು ಇಲ್ಲಿ ಹೇಳಿದಂತಾಯಿತು.

2. ಜ್ಞಾತೃವನ್ನು ಅರಿಯುವದಕ್ಕೆ ಯಾರೊಬ್ಬರೂ ಇಚ್ಛಿಸುವದಿಲ್ಲವೆಂಬ ಕಾರಣ ದಿಂದಲೇ.

ಪರಿಗ್ರಹ - ಇವನ್ನು ಬಿಟ್ಟು ನಿರ್ಮಮನೂ ಶಾಂತನೂ ಆಗಿರುವವನು ಬ್ರಹ್ಮಭೂಯಕ್ಕೆ ತಕ್ಕವನಾಗುತ್ತಾನೆ.

(ಭಾಷ್ಯ)

೧೧೦೧. ಬುಧ್ಧ್ಯಾ ಅಧ್ಯವಸಾಯಾತ್ಮಿಕಯಾ¹ ವಿಶುದ್ಧಯಾ ಮಾಯಾ ರಹಿತಯಾ ಯುಕ್ತಃ ಸಂಪನ್ನಃ | ಧೃತ್ಯಾ ಧೈರ್ಯೇಣ ಆತ್ಮಾನಂ ಕಾರ್ಯಕರಣ ಸಜ್ಞಾತಂ ನಿಯಮ್ಯ ಚ ನಿಯಮನಂ ಕೃತ್ವಾ ವಶೀಕೃತ್ಯ | ಶಬ್ದಾದೀನ್ | ಶಬ್ದಃ ಆದಿಃ ಯೇಷಾಂ ತೇ ಶಬ್ದಾದಯಃ ತಾನ್ ವಿಷಯಾನ್ ತ್ಯಕ್ತ್ವಾ | ಸಾಮರ್ಥ್ಯಾತ್ ಶರೀರ ಸ್ಥಿತಮಾತ್ರಹೇತುಭೂತಾನ್ ಕೇವಲಾನ್ ಮುಕ್ತ್ವಾ ತತೋಽಧಿಕಾನ್ ಸುಖಾರ್ಥಾನ್ ತ್ಯಕ್ತ್ವಾ ಇತ್ಯರ್ಥಃ | ಶರೀರಸ್ಥಿತ್ಯರ್ಥತ್ವೇನ ಪ್ರಾಪ್ತೇಷು² ರಾಗದ್ವೇಷೌ ವ್ಯದಸ್ಯ ಚ ಪರಿತ್ಯಜ್ಯ ಚ ||೫೧||

(ಭಾಷ್ಯಾರ್ಥ)

ವಿಶುದ್ಧವಾದ, ಮಾಯೆಯಿಲ್ಲದ ಬುದ್ಧಿಯಿಂದ ನಿಶ್ಚಯರೂಪವಾದ (ಅಂತಃಕರಣದಿಂದ) ಯುಕ್ತನಾಗಿ ಒಡಗೂಡಿದವನಾಗಿ ; ಧೃತಿಯಿಂದ ಧೈರ್ಯದಿಂದ ತನ್ನನ್ನು (ತನ್ನ) ಕಾರ್ಯಕರಣಗಳ ಸಂಘಾತವನ್ನು ನಿಯಮಿಸಿಕೊಂಡು ನಿಯಮನ ಮಾಡಿಕೊಂಡು, ಅಳವಡಿಸಿಕೊಂಡು ; ಶಬ್ದಾದಿಗಳಾದ - ಶಬ್ದವು ಯಾವದಕ್ಕೆ ಆದಿಯೋ ಅವು ಶಬ್ದಾದಿಗಳು ; ಆ (ಶಬ್ದವೇ ಮುಂತಾದ) - ವಿಷಯಗಳನ್ನು ಬಿಟ್ಟು. (ಶಬ್ದಾದಿಗಳನ್ನು ಬಿಟ್ಟು ಎಂದರೆ) ಅರ್ಥವಶದಿಂದ ಶರೀರವು ಇರುವದಕ್ಕೆ ಕಾರಣವಾಗಿರುವ (ಶಬ್ದಾದಿಗಳನ್ನು) ಹೊರತು ಅದಕ್ಕಿಂತ ಹೆಚ್ಚಾಗಿರುವ ಸುಖಕ್ಕಾಗಿ (ಬೇಕಾಗಿರುವ ಶಬ್ದಾದಿಗಳನ್ನು) ಬಿಟ್ಟು ಎಂದು ಅರ್ಥ(ವನ್ನು ಮಾಡಬೇಕು). ಮತ್ತು ಶರೀರವು ಇರುವದಕ್ಕಾಗಿ (ಬೇಕಾಗಿ) ಒದಗಿದ (ವಿಷಯಗಳಲ್ಲಿ) ರಾಗದ್ವೇಷಗಳನ್ನು ತಿರಸ್ಕರಿಸಿ, ಬಿಟ್ಟು -

(ಭಾಷ್ಯ)

೧೧೦೨. ತತಃ ವಿವಿಕ್ತಸೇವೀ ಅರಣ್ಯನದೀಪುಲಿನಗಿರಿಗುಹಾದೀ೯ ವಿವಿಕ್ತಾರ್ಥ ದೇಶಾರ್ಥ ಸೇವಿತುಂ ಶೀಲಮ್ ಅಸ್ಯ ಇತಿ ವಿವಿಕ್ತಸೇವೀ | ಲಘ್ವಾಶೀ ಲಘ್ವಶನಶೀಲಃ | ವಿವಿಕ್ತಸೇವಾಲಘ್ವಶನಯೋಃ ನಿದ್ರಾದಿದೋಷನಿವರ್ತಕತ್ವೇನ ಚಿತ್ತಪ್ರಸಾದಹೇತು ತ್ವಾತ್ ಗ್ರಹಣಮ್ | ಯತವಾಕ್ಯಾಯಮಾನಸಃ | ವಾಕ್ಯ ಕಾಯಶ್ಚ ಮಾನಸಂ ಚ

1. 'ಅಧ್ಯವಸಾಯಲಕ್ಷಣಯಾ' ಮ|| ಮೈ|| ವಾ||

2. ಅನುಪ್ರಾಪ್ತೇಷು' ಮ||

ಯತಾನಿ ಸಂಯತಾನಿ ಯಸ್ಯ ಜ್ಞಾನನಿಷ್ಠಸ್ಯ ಸಃ ಜ್ಞಾನನಿಷ್ಠೋ ಯತಿಃ ಯತ
ವಾಕ್ಯಾಯಮಾನಸಃ ಸ್ಯಾತ್ | ಏವಮ್ ಉಪರತಸರ್ವಕರಣಃ ಸ್ಥ ಧ್ಯಾನಯೋಗ
ಪರಃ | ಧ್ಯಾನಮ್ ಆತ್ಮಸ್ವರೂಪಚಿಂತನಮ್, ಯೋಗಃ ಆತ್ಮವಿಷಯೇ ಏವ
ಏಕಾಗ್ರೀಕರಣಮ್ ; ತೌ ಧ್ಯಾನಯೋಗೌ ಪರತ್ವೇನ ಕರ್ತವ್ಯೌ ಯಸ್ಯ ಸಃ ಧ್ಯಾನ
ಯೋಗಪರಃ | ನಿತ್ಯಮ್ | ನಿತ್ಯಗ್ರಹಣಂ ಮನ್ತ್ರಜಪಾದ್ಯನ್ಯಕರ್ತವ್ಯಾಭಾವ
ಪ್ರದರ್ಶನಾರ್ಥಮ್ | ವೈರಾಗ್ಯಂ ವಿರಾಗಭಾವಃ ದೃಷ್ಟಾದೃಷ್ಟೇಷು ವಿಷಯೇಷು
ವೈತ್ಯಷ್ಟಮ್¹ | ಸಮುಪಾಶ್ರಿತಃ ಸಮ್ಯಕ್ ಉಪಾಶ್ರಿತಃ ನಿತ್ಯಮೇವ ಇತ್ಯರ್ಥಃ ||೫೨||

(ಭಾಷ್ಯಾರ್ಥ)

ಬಳಿಕ ವಿವಿಕ್ತಸೇವಿಯು : ಅರಣ್ಯ, ನದಿ, ಮಳಲೊಟ್ಟಿಲು, ಬೆಟ್ಟದ ಗವಿ -
ಮುಂತಾದ ಏಕಾಂತಸ್ಥಲಗಳನ್ನು² ಸೇವಿಸುವ ಸ್ವಭಾವವು ಇವನದಾದ್ದರಿಂದ
(ಇವನು) ವಿವಿಕ್ತಸೇವಿಯು ; (ಅಂಥವನೂ). ಲಘ್ವಾಶಿಯು : ಅಲ್ಪವಾಗಿ
ಆಹಾರವನ್ನು ತೆಗೆದುಕೊಳ್ಳುವ ಸ್ವಭಾವದವನೂ. ವಿವಿಕ್ತಸೇವಿತ್ವ, ಲಘ್ವಾಶನ -
ಇವುಗಳು ನಿದ್ರೆಯೇ ಮುಂತಾದ ದೋಷವನ್ನು ತೊಲಗಿಸುವದರಿಂದ ಚಿತ್ತವು
ತಿಳಿಯಾಗುವದಕ್ಕೆ ಕಾರಣವಾಗಿರುವದರಿಂದ (ಅವನ್ನು ಇಲ್ಲಿ) ಹೇಳಿದೆ. ಯತ
ವಾಕ್ಯಾಯಮಾನಸನು : ವಾಕ್ಯ, ಕಾಯ, ಮನಸ್ಸು - ಇವು ಯಾವ ಜ್ಞಾನನಿಷ್ಠನಿಗೆ
ಯತವಾಗಿರುವವೋ ಬಿಗಿಹಿಡಿಯಲ್ಪಟ್ಟಿರುವವೋ ಆ ಜ್ಞಾನನಿಷ್ಠನಾದ ಯತಿಯು
ಯತವಾಕ್ಯಾಯಮಾನಸನಾಗುವನು. ಹೀಗೆ ಎಲ್ಲಾ ಕರಣಗಳೂ ಸುಮ್ಮನಾದವನಾಗಿ
ಧ್ಯಾನಯೋಗಪರನು : ಧ್ಯಾನವೆಂದರೆ ಆತ್ಮಸ್ವರೂಪವನ್ನು ಕುರಿತು ಚಿಂತಿಸುವದು,
ಯೋಗವೆಂದರೆ ಆತ್ಮವಿಷಯದಲ್ಲಿಯೇ ಚಿತ್ತವನ್ನು ಏಕಾಗ್ರವಾಗಿ ಮಾಡಿಕೊಳ್ಳು
ವದು ; ಈ ಧ್ಯಾನಯೋಗಗಳೇ ಎಲ್ಲಕ್ಕೂ ಹೆಚ್ಚೆಂದು ಮಾಡುತ್ತಿರುವದು ಯಾವನಿಗೋ
ಅವನು ಧ್ಯಾನಯೋಗಪರನು. 'ನಿತ್ಯವೂ (ಧ್ಯಾನಯೋಗಪರನಾಗಿ)' ಎಂದು
ನಿತ್ಯವೆಂಬ (ಮಾತನ್ನು) ಉಪಯೋಗಿಸಿರುವದು ಮಂತ್ರಜಪವೇ ಮುಂತಾದ
ಮತ್ತೇನನ್ನೂ ಮಾಡಬೇಕಾದದ್ದಿಲ್ಲವೆಂಬುದನ್ನು ತಿಳಿಸುವದಕ್ಕೆ,³ ವೈರಾಗ್ಯವೆಂದರೆ
ವಿರಾಗದ ಭಾವವು, ಕಂಡ (ಈ ಲೋಕದ) ಕಾಣದ (ಪರಲೋಕದ) ವಿಷಯ

1. ಇದಾದ ಮೇಲೆ 'ವೈರಾಗ್ಯಂ' ಎಂದು ಮತ್ತೆ ಇರಬೇಕೆಂದು ತೋರುತ್ತದೆ.

2. ಶ್ಲೋ. ೨-೧೦.

3. ಸಂನ್ಯಾಸಿಯು ಪ್ರಣವವನ್ನು ಜಪಮಾಡಬೇಕೆಂದು
ಧರ್ಮಶಾಸ್ತ್ರದಲ್ಲಿ ವಿಧಿಸಿದೆ. ಆದರೆ ಧ್ಯಾನವನ್ನು ನಿತ್ಯವಾಗಿ ಮಾಡಬೇಕೆಂದು ಹೇಳಿರುವದರಿಂದ
ಧ್ಯಾನಯೋಗಪರನಾದ ಸಂನ್ಯಾಸಿಗೆ ಮಂತ್ರಜಪವಿಧಿಯೂ ಅನ್ವಯಿಸುವದಿಲ್ಲವೆಂದು ಹೇಳಿದಂತೆ
ಆಯಿತು - ಎಂದು ಅಭಿಪ್ರಾಯ.

ಗಳಲ್ಲಿ ಬಯಕೆಯಿಲ್ಲದಿರುವುದು. (ಅದನ್ನು) ಅವಲಂಬಿಸಿ, ಚೆನ್ನಾಗಿ ಯಾವಾಗಲೂ ಆಶ್ರಯಿಸಿದವನಾಗಿ ಎಂದರ್ಥ.

(ಭಾಷ್ಯ)

೧೧೦೩. ಕಿಂ ಚ ಅಹಚ್ಚಾರಮ್ | ಅಹಂಕರಣಮ್ ಅಹಂಕಾರಃ ದೇಹೇನ್ದ್ರಿಯಾದಿಷು¹ ; ತಮ್ | ಬಲಂ ಸಾಮರ್ಥ್ಯಂ ಕಾಮರಾಗಾದಿಯುಕ್ತಮ್,² ನೇತರತ್ ಶರೀರಾದಿಸಾಮರ್ಥ್ಯಮ್ | ಸ್ವಾಭಾವಿಕತ್ವೇನ ತತ್ತ್ವಾಗಸ್ಯ ಅಶಕ್ಯತ್ವಾತ್ | ದರ್ಪಂ ದರ್ಪೋ ನಾಮ ಹರ್ಷಾನನ್ತರಭಾವೀ ಧರ್ಮಾತಿಕ್ರಮಹೇತುಃ | “ಹೃಷ್ಯೋ ದೃಷ್ಟತಿ, ದೃಷ್ಟೋ ಧರ್ಮಮ್ ಅತಿಕ್ರಾಮತಿ” (ಆ. ಧ. ಸೂ. ೧-೧೩-೪) ಇತಿ ಸ್ಮರಣಾತ್ | ತಂ ಚ | ಕಾಮಮ್ ಇಚ್ಛಾಮ್ | ಕ್ರೋಧಂ ದ್ವೇಷಮ್ | ಪರಿಗ್ರಹಮ್ ಇನ್ದ್ರಿಯಮನೋಗತದೋಷಪರಿತ್ಯಾಗೇಽಪಿ ಶರೀರಧಾರಣಪ್ರಸಜ್ಞೇನ ಧರ್ಮಾನುಷ್ಠಾನನಿಮಿತ್ತೇನ ವಾ ಬಾಹ್ಯಃ ಪರಿಗ್ರಹಃ ಪ್ರಾಪ್ತಃ | ತಂ ಚ ವಿಮುಚ್ಯ ಪರಿತ್ಯಜ್ಯ | ಪರಮಹಂಸಪರಿವ್ರಾಜಕೋ ಭೂತ್ವಾ | ದೇಹಜೀವನಮಾತ್ರೇಽಪಿ ನಿರ್ಗತಮಮ ಭಾವಃ ನಿರ್ಮಮಃ | ಆತ ಏವ ಶಾನ್ತಃ ಉಪರತಃ - ಯಃ ಸಂಹೃತಹರ್ಷಾಯಾಸೋ³ ಯತಿಃ ಜ್ಞಾನನಿಷ್ಠಃ - ಬ್ರಹ್ಮಭೂಯಾಯ ಬ್ರಹ್ಮಭವನಾಯ ಕಲ್ಪತೇ ಸಮರ್ಥೋ ಭವತಿ ||೫೩||

(ಭಾಷ್ಯಾರ್ಥ)

ಮತ್ತು ಅಹಂಕಾರವನ್ನು : ದೇಹ, ಇಂದ್ರಿಯ - ಮುಂತಾದವುಗಳಲ್ಲಿ ನಾನೆಂದು (ಅಭಿಮಾನವನ್ನು) ಮಾಡುವುದು ಅಹಂಕಾರವು, ಅದನ್ನು. ಬಲವನ್ನು : ಕಾಮ ರಾಗಾದಿಗಳಿಂದೊಡಗೂಡಿದ⁴ ಸಾಮರ್ಥ್ಯವನ್ನು ; ಶರೀರವೇ ಮುಂತಾದದ್ದರ ಸಾಮರ್ಥ್ಯವನ್ನಲ್ಲ, ಏಕೆಂದರೆ ಅದು ಸ್ವಾಭಾವಿಕವಾಗಿರುವದರಿಂದ ಅದನ್ನು ಬಿಡುವುದು ಆಗಲಾರದು. ದರ್ಪವನ್ನು : ದರ್ಪವೆಂದರೆ ಹರ್ಷವುಂಟಾದಮೇಲೆ ಧರ್ಮವನ್ನು ಮೀರುವದಕ್ಕೆ ಕಾರಣವಾದ (ಸೊಕ್ಕು). ‘ಹೃಷ್ಯನಾದವನು ದೃಷ್ಟನಾಗುತ್ತಾನೆ, ದೃಷ್ಟನಾದವನು ಧರ್ಮವನ್ನು ಮೀರುತ್ತಾನೆ’ (ಆ.ಧ.ಸೂ. ೧-೧೩-೪) ಎಂಬ

1. ‘ದೇಹಾದಿಷು’ ಮ||

2. ‘ಕಾಮರಾಗಸಂಯುಕ್ತಮ್’ ಮ|| ಮೈ||

3. ‘ಸಂಹೃತಾಯಾಸಃ’ ನಿ||

4. ‘ಕಾಮರಾಗಗಳಿಂದೊಡಗೂಡಿದ’ ಎಂದು ಮ|| ಪಾಠಕ್ಕೆ ಅರ್ಥ. ಅಷ್ಟೇ ಇದ್ದರೂ ಸಾಕೆಂದು ತೋರುತ್ತದೆ.

ಸ್ಮೃತಿಯು ಇದಕ್ಕೆ ಪ್ರಮಾಣವು ; ಅದನ್ನೂ. ಕಾಮವನ್ನು, ಇಚ್ಛೆಯನ್ನು, ಕ್ರೋಧವನ್ನು ಹಗೆತನವನ್ನು. ಪರಿಗ್ರಹವನ್ನು : ಇಂದ್ರಿಯಗಳಲ್ಲಿಯೂ ಮನಸ್ಸಿನಲ್ಲಿಯೂ ಇರುವ ದೋಷಗಳನ್ನು ಕೈಬಿಟ್ಟಿರೂ ಶರೀರಧಾರಣೆಯ ಕಾರಣದಿಂದಲೋ, ಧರ್ಮವನ್ನು ಮಾಡುವ ನಿಮಿತ್ತದಿಂದಲೋ, ಹೊರಗಿನ (ವಸ್ತುವನ್ನು) ಇಟ್ಟು ಕೊಳ್ಳಬೇಕಾಗುತ್ತದೆ ; ಅದನ್ನೂ ಬಿಟ್ಟು ಪರಿತ್ಯಾಗಮಾಡಿ. ಪರಮಹಂಸಪರಿವ್ರಾಜಕನಾಗಿ (ಎಂದರ್ಥ). ದೇಹವು ಬದುಕಿರಬೇಕೆಂಬುದರಲ್ಲಿಕೂಡ ನನ್ನದೆಂಬ ಭಾವನೆಯಿಲ್ಲದವನಾಗಿ ನಿರ್ಮಮನಾದವನು ; ಆದ್ದರಿಂದಲೇ ಶಾಂತನಾಗಿ ಉಪರತನಾಗಿ ಯಾವ ಹರ್ಷಾಯಾಸವೂ ಇಲ್ಲದ ಜ್ಞಾನನಿಷ್ಠನಾದ ಯತಿಯು ಬ್ರಹ್ಮಭೂಯಕ್ಕೆ, ಬ್ರಹ್ಮವೇ (ತಾನಾ)ಗುವದಕ್ಕೆ ತಕ್ಕವನಾಗುತ್ತಾನೆ, ಸಮರ್ಥನಾಗುತ್ತಾನೆ.

ಜ್ಞಾನನಿಷ್ಠೆಯ ಫಲ

ಬ್ರಹ್ಮಭೂತಃ ಪ್ರಸನ್ನಾತ್ಮಾ ನ ಶೋಚತಿ ನ ಕಾಂಕ್ಷತಿ |

ಸಮಃ ಸರ್ವೇಷು ಭೂತೇಷು ಮದ್ಭಕ್ತಿಂ ಲಭತೇ ಪರಾಮ್ ||೫೪||

೫೪. ಬ್ರಹ್ಮವಾಗಿ ಪ್ರಸನ್ನಾತ್ಮನಾದವನು ಶೋಕಿಸುವದಿಲ್ಲ, ಕಾಂಕ್ಷಿಸುವದಿಲ್ಲ ; ಸರ್ವಭೂತಗಳಲ್ಲಿಯೂ ಸಮನಾಗಿ ಪರವಾದ ಮದ್ಭಕ್ತಿಯನ್ನು ಪಡೆದುಕೊಳ್ಳುತ್ತಾನೆ.

(ಭಾಷ್ಯ)

೧೧೦೪. ಅನೇನ ಕ್ರಮೇಣ ಬ್ರಹ್ಮಭೂತಃ ಬ್ರಹ್ಮಪ್ರಾಪ್ತಃ ಪ್ರಸನ್ನಾತ್ಮಾ ಲಬ್ಧಾಧ್ಯಾತ್ಮಪ್ರಸಾದಃ, ನ ಶೋಚತಿ | ಕಿಂಚಿತ್ ಅರ್ಥವೈಕಲ್ಯಮ್ ಆತ್ಮನಃ ವೈಗುಣ್ಯಂ ವಾ ಉದ್ದಿಶ್ಯ ನ ಶೋಚತಿ ನ ಸಂತಪ್ಯತೇ | ನ ಕಾಂಕ್ಷತಿ | ಬ್ರಹ್ಮಭೂತಸ್ಯ ಅಯಂ ಸ್ವಭಾವಃ ಅನೂದ್ಯತೇ 'ನ ಶೋಚತಿ ನ ಕಾಂಕ್ಷತಿ' ಇತಿ | ನ ಹಿ ಅಪ್ರಾಪ್ತ-ವಿಷಯಾಕಾಂಕ್ಷಾ ಬ್ರಹ್ಮವಿದಃ ಉಪಪದ್ಯತೇ¹ | ನ ಹ್ಯಷ್ಟತಿ ಇತಿ ವಾ ಪಾಠಃ² | ಸಮಃ ಸರ್ವೇಷು ಭೂತೇಷು | ಆತ್ಮಪ್ರಮೋನ ಸರ್ವೇಷು ಭೂತೇಷು³ ಸುಖಿದುಃಖಿಂ ವಾ ಸಮಮೇವ ಪಶ್ಯತಿ ಇತ್ಯರ್ಥಃ | ನಾತ್ಮಸಮದರ್ಶನಮ್ ಇಹ |

1. ಮ|| ಮೈ|| ಗಳಲ್ಲಿ "ನ ಹಿ ಅಪ್ರಾಪ್ತವಿಷಯಾಕಾಂಕ್ಷಾಬ್ರಹ್ಮವಿದಃ ಉಪಪದ್ಯತೇ ಅತಃ ಬ್ರಹ್ಮಭೂತಸ್ಯ ಅಯಂ ಸ್ವಭಾವಃ ಅನೂದ್ಯತೇ 'ನ ಶೋಚತಿ ನ ಕಾಂಕ್ಷತಿ' ಇತಿ" ಎಂದು ವಾಕ್ಯಗಳ ಅನುಕ್ರಮ.

2. 'ಪಾಠಾನ್ತರಮ್' ಮ|| ಮೈ||

3. 'ಸರ್ವಭೂತೇಷು' ಮೈ|| ; ಮ|| ದಲ್ಲಿ ಇದು ಬಿಟ್ಟು ಹೋಗಿದೆ.

ತಸ್ಯ ವಕ್ತೃಮಾಣತ್ವಾತ್ 'ಭಕ್ತ್ಯಾ ಮಾಮ್ ಅಭಿಜಾನಾತಿ' (೧೮-೫೫) ಇತಿ | ಏವಂಭೂತಃ¹ ಜ್ಞಾನನಿಷ್ಠಃ ಮದ್ಭಕ್ತಿಂ ಮಯಿ ಪರಮೇಶ್ವರೇ ಭಕ್ತಿಂ ಭಜನಮ್ ಪರಾಮ್ ಉತ್ತಮಾಂ ಜ್ಞಾನಲಕ್ಷಣಾಂ ಚತುರ್ಥೀಂ ಲಭತೇ | 'ಚತುರ್ವಿಧಾ ಭಜನೇ ಮಾಮ್' (೨-೧೬) ಇತಿ ಹಿ ಉಕ್ತಮ್ ||೫೪||

(ಭಾಷ್ಯಾರ್ಥ)

ಈ ಕ್ರಮದಿಂದ ಬ್ರಹ್ಮವಾಗಿ ಬ್ರಹ್ಮವನ್ನು ಸೇರಿ ಪ್ರಸನ್ನಾತ್ಮನಾದವನು ತನ್ನೊಳಗೆ ಪ್ರಸನ್ನತೆಯನ್ನು ಹೊಂದಿದವನು ಶೋಕಿಸುವದಿಲ್ಲ, ಯಾವದಾದ ರೊಂದು ಪದಾರ್ಥದ ಕೊರತೆಯನ್ನಾಗಲಿ ತನ್ನಲ್ಲಿ ಯಾವದಾದರೊಂದು ಕುಂದ ನ್ನಾಗಲಿ ಕುರಿತು ಶೋಕಿಸುವದಿಲ್ಲ, ಕುದಿಯುವದಿಲ್ಲ ; ಬಯಸುವದೂ ಇಲ್ಲ. 'ಶೋಕಿಸುವದಿಲ್ಲ, ಬಯಸುವದೂ ಇಲ್ಲ' ಎಂಬುದು ಬ್ರಹ್ಮವಾದವನ ಸ್ವಭಾವವನ್ನೇ ಅನುವಾದಮಾಡಿದ್ದು.² ಏಕೆಂದರೆ ಬ್ರಹ್ಮವನ್ನರಿತವನಿಗೆ ಪಡೆದುಕೊಳ್ಳದೆ ಇರುವ ವಸ್ತುವಿನ ಬಯಕೆಯು (ಉಂಟಾಗುವದೆಂಬುದು) ಹೊಂದುವದಿಲ್ಲ.³ ಅಥವಾ 'ನ ಹ್ಯಷ್ಯತಿ' (ಹರ್ಷಗೊಳ್ಳುವದಿಲ್ಲ) ಎಂದಾದರೂ ಪಾಠ(ವಿರಬಹುದು).⁴ ಸರ್ವ ಭೂತಗಳಲ್ಲಿಯೂ ಸಮನಾಗಿ ; ತನ್ನಂತೆಯೇ ಎಲ್ಲಾ ಪ್ರಾಣಿಗಳಲ್ಲಿಯೂ ಸುಖವನ್ನಾಗಲಿ ದುಃಖವನ್ನಾಗಲಿ ಸಮವಾಗಿ ಕಾಣುವನು ಎಂದರ್ಥ. ಇಲ್ಲಿ ಆತ್ಮ (ಸ್ವರೂಪವೆಂಬ) ಸಮವನ್ನು ಕಾಣುವದನ್ನು (ಹೇಳಿರು)ವದಿಲ್ಲ ; ಏಕೆಂದರೆ (ಮುಂದೆ) 'ಭಕ್ತಿಯಿಂದ ನನ್ನನ್ನು ಗುರುತಿಸುತ್ತಾನೆ' (೧೮-೫೫) ಎಂದು ಅದನ್ನು ಹೇಳಿರುತ್ತದೆ. ಹೀಗಿರುವ ಜ್ಞಾನನಿಷ್ಠನು ಮದ್ಭಕ್ತಿಯನ್ನು ಪರಮೇಶ್ವರನಾದ ನನ್ನಲ್ಲಿ ಭಕ್ತಿಯನ್ನು ಭಜನವನ್ನು, ಪರವಾದ (ಭಕ್ತಿಯನ್ನು) ಉತ್ತಮವಾದ ಜ್ಞಾನರೂಪ ವಾದ ನಾಲ್ಕನೆಯ ಭಕ್ತಿಯನ್ನು ಪಡೆಯುತ್ತಾನೆ. 'ನನ್ನನ್ನು ನಾಲ್ಕು ವಿಧವಾದ (ಭಕ್ತರು) ಭಜಿಸುತ್ತಾರೆ' (೨-೧೬) ಎಂದಲ್ಲವೆ, ಹಿಂದೆ ಹೇಳಿರುವುದು⁵ ?

1. 'ಯಃ ಏವಂಭೂತಃ' ಎಂಬ ಮ|| ಮೈ|| ಪಾಠದಲ್ಲಿ 'ಸ ಮದ್ಭಕ್ತಿಂ' ಎಂದಿರ ಬೇಕಾಗುವದು.

2. ಹೊಸದಾಗಿ ಹೇಳಿದ್ದೇನೂ ಇರುವದಿಲ್ಲ.

3. ಎರಡನೆಯ ವಸ್ತು ನಿಜವಾಗಿಯೂ ಜ್ಞಾನಿಯ ದೃಷ್ಟಿಯಲ್ಲಿದೆ, ಆದರೆ ಅವನು ಅದನ್ನು ಬಯಸುವದಿಲ್ಲ - ಎಂದು ಹೇಳುವದಕ್ಕೆ ಬರುವದಿಲ್ಲ. ಏಕೆಂದರೆ ಜ್ಞಾನವೆಂದರೇ ಅದ್ವೈತಾತ್ಮನನ್ನು ಅರಿತುಕೊಳ್ಳುವದು.

4. ಆ ಪಾಠದಲ್ಲಿ ಎರಡನೆಯ ವಸ್ತುವಿದೆ ಎಂಬರ್ಥವೇ ಹೊರಡುವದಿಲ್ಲ.

5. ಆರ್ತಾದಿಗಳೂ ಭಕ್ತರೇ ಆದರೂ ಜ್ಞಾನಿಯೊಬ್ಬನೇ ಪರಮಾತ್ಮನ ಅನನ್ಯ ಭಕ್ತನು - ಎಂದು ಆ ಶ್ಲೋಕದ ಮುಂದಿನ ಭಾಗದಲ್ಲಿ ಹೇಳಿದೆ.

ಭಕ್ತ್ಯಾ ಮಾಮಭಿಜಾನಾತಿ ಯಾವಾನ್ ಯಶ್ಚಾಸ್ಮಿ ತತ್ತ್ವತಃ |

ತತೋ ಮಾಂ ತತ್ತ್ವತೋ ಜ್ಞಾತ್ವಾ ವಿಶತೇ ತದನಂತರಮ್ ||೫೫||

೫೫. ಭಕ್ತಿಯಿಂದ ನಾನು ಎಷ್ಟು, ಮತ್ತು ಯಾವನು (ಆಗಿರುವೆನೋ ಆ) ನನ್ನನ್ನು ತತ್ತ್ವದಿಂದ ಗುರುತಿಸುತ್ತಾನೆ. ಅದರಿಂದ ನನ್ನನ್ನು ತತ್ತ್ವದಿಂದ ಅರಿತುಕೊಂಡು ಆ ಅನಂತರದಲ್ಲಿಯೇ ಪ್ರವೇಶಿಸುತ್ತಾನೆ.

(ಭಾಷ್ಯ)

೧೦೦೫. ತತಃ ಜ್ಞಾನಲಕ್ಷಣಯಾ ಭಕ್ತ್ಯಾ ಮಾಮ್ ಅಭಿಜಾನಾತಿ ಯಾವಾನ್ ಅಹಮ್ ಉಪಾಧಿಕೃತವಿಸ್ತರಭೇದೈಃ,¹ ಯಶ್ಚ ಅಹಮ್ ಅಸ್ಮಿ² ವಿಧ್ವಸ್ತಸರ್ವೋಪಾಧಿಭೇದಃ ಉತ್ತಮಪುರುಷಃ ಆಕಾಶಕಲ್ಪಃ | ತಂ ಮಾಮ್ ಅದ್ವೈತಂ ಚೈತನ್ಯಮಾತ್ಮೈಕರಸಂ ಅಜಮ್³ ಅಜರಮ್ ಅಮರಮ್⁴ ಅಭಯಮ್ ಅನಿಧನಂ ತತ್ತ್ವತಃ ಅಭಿಜಾನಾತಿ | ತತಃ ಮಾಮ್ ಏವಂ ತತ್ತ್ವತಃ ಜ್ಞಾತ್ವಾ ವಿಶತೇ ತದನಂತರಂ ಮಾಮೇವ್ | ನಾತ್ರ ಜ್ಞಾನಾನಂತರಪ್ರವೇಶಕ್ರಿಯೇ ಭಿನ್ನೇ ವಿವಕ್ಷಿತೇ 'ಜ್ಞಾತ್ವಾ' ವಿಶತೇ ತದನಂತರಮ್ ಇತಿ | ಕಿಂ ತರ್ಹಿ, ಫಲಾನ್ತರಾಭಾವತ್ ಜ್ಞಾನಮಾತ್ರಮೇವ | 'ಕ್ಷೇತ್ರಜ್ಞಂ ಚಾಪಿ ಮಾಂ ವಿದ್ಧಿ' (೧೩-೨) ಇತ್ಯುಕ್ತತ್ವಾತ್ ||

(ಭಾಷ್ಯಾರ್ಥ)

ಆಮೇಲೆ ಈ ಜ್ಞಾನರೂಪವಾದ ಭಕ್ತಿಯಿಂದ ನನ್ನನ್ನು ಗುರುತಿಸುತ್ತಾನೆ ; ಉಪಾಧಿಯಿಂದಾಗಿರುವ ಬೇರೆಬೇರೆಯ ವಿಭೂತಿಗಳಿಂದ ನಾನು ಎಷ್ಟರಮಟ್ಟಿನವನಾಗಿರುವೆನೋ, ಮತ್ತು ಯಾವ ಉಪಾಧಿವಿಶೇಷವೂ ಇಲ್ಲದ, ಆಕಾಶದಂತಿರುವ ಉತ್ತಮಪುರುಷನಾದ ನಾನು ಯಾವನಾಗಿರುವೆನೋ ಆ ಅದ್ವೈತನೂ ಚೈತನ್ಯವೊಂದೇ ರಸವಾಗಿರುವ ಅಜನೂ ಅಜರನೂ ಅಮರನೂ ಅಭಯನೂ ನಾಶರಹಿತನೂ ಆಗಿರುವ ನನ್ನನ್ನು ನಿಜವಾಗಿ ಗುರುತಿಸಿ (ತಿಳಿಯು)ತ್ತಾನೆ. ಅದರಿಂದ'

1. 'ಭೇದಃ' ಅ|| ನಿ|| ವಾ||
2. ಅ|| ನಿ|| ಗಳಲ್ಲಿ ಬಿಟ್ಟುಹೋಗಿದೆ.
3. ಮ|| ಮೈ|| ವಾ|| ಗಳಲ್ಲಿಲ್ಲ.
4. ಮ|| ಮೈ|| ವಾ|| ಗಳಲ್ಲಿಲ್ಲ.
5. 'ಜ್ಞಾನಾನಂತರಮ್' ಎಂದು ಹೆಚ್ಚಾಗಿ ಮ|| ಮೈ||
6. 'ಜ್ಞಾನಪ್ರವೇಶಕ್ರಿಯೇ' ಮ|| ಮೈ|| ವಾ||
7. ಭಕ್ತಿಯಿಂದ.

ನನ್ನನ್ನು ಹೀಗೆ¹ ನಿಜವಾಗಿ ಅರಿತುಕೊಂಡು ಅದರ ಅನಂತರದಲ್ಲಿ² ನನ್ನನ್ನೇ ಸೇರುತ್ತಾನೆ.

ಇಲ್ಲಿ ಜ್ಞಾನ, ಅನಂತರ ಪ್ರವೇಶ (ಹೀಗೆ ಎರಡು) ಬೇರೆಬೇರೆಯ ಕ್ರಿಯೆಗಳನ್ನು 'ಅರಿತು ತದನಂತರದಲ್ಲಿ ಪ್ರವೇಶಿಸುತ್ತಾನೆ' ಎಂಬುದರಿಂದ ಹೇಳ ಹೊರಟಿರುವುದಿಲ್ಲ ; ಮತ್ತೇನೆಂದರೆ ಮತ್ತೊಂದು ಫಲವು (ಆಗಬೇಕಾದದ್ದು) ಇಲ್ಲವಾದ್ದರಿಂದ ಜ್ಞಾನಮಾತ್ರವನ್ನೇ (ಹೇಳಹೊರಟಿರುತ್ತದೆ).³ ಏಕೆಂದರೆ "ಕ್ಷೇತ್ರಜ್ಞಾನನ್ನೂ ನನ್ನನ್ನಾಗಿ ತಿಳಿ" (೧೩-೨) ಎಂದು ಹಿಂದೆ ಹೇಳಿರುತ್ತದೆ.⁴

ಜ್ಞಾನನಿಷ್ಠೆ ಎಂದರೆ ಏನು ?

(ಭಾಷ್ಯ)

೧೧೦೬. ನನು ವಿರುದ್ಧಮ್ ಇದಮುಕ್ತಮ್ 'ಜ್ಞಾನಸ್ಯ ಯಾ ಪರಾ ನಿಷ್ಠಾ ತಯಾ ಮಾಮ್ ಅಭಿಜಾನಾತಿ' ಇತಿ | ಕಥಂ ವಿರುದ್ಧಮ್ ಇತಿ ಚೇತ್ ? ಉಚ್ಯತೇ - ಯದೈವ ಯಸ್ಮಿನ್ ವಿಷಯೇ ಜ್ಞಾನಮ್ ಉತ್ಪದ್ಯತೇ ಜ್ಞಾತುಃ, ತದೈವ ತಂ ವಿಷಯಮ್ ಅಭಿಜಾನಾತಿ ಜ್ಞಾತಾ ಇತಿ ನ ಜ್ಞಾನನಿಷ್ಠಾಂ ಜ್ಞಾನಾವೃತ್ತಿಲಕ್ಷಣಾಮ್ ಅಪೇಕ್ಷತೇ ಇತಿ | ಅತಶ್ಚ ಜ್ಞಾನೇನ ನಾಭಿಜಾನಾತಿ ಜ್ಞಾನಾವೃತ್ತಾ ತು ಜ್ಞಾನನಿಷ್ಠಯಾ ಅಭಿಜಾನಾತಿ ಇತಿ ||

(ಭಾಷ್ಯಾರ್ಥ)

(ಆಕ್ಷೇಪ) :- "ಜ್ಞಾನದ ಹೆಚ್ಚಿನ ನಿಷ್ಠೆಯಿದೆಯಲ್ಲ, ಅದರಿಂದ ನನ್ನನ್ನು ಗುರುತಿಸಿ ಅರಿತುಕೊಳ್ಳುತ್ತಾನೆ" ಎಂದು ವಿರುದ್ಧವಾಗಿ ಹೇಳಿದಂತೆ ಆಯಿತಲ್ಲ !

(ಪ್ರಶ್ನೆ) :- ಹೇಗೆ ವಿರುದ್ಧವು ?

(ಉತ್ತರ) :- ಹೇಳುತ್ತೇವೆ. ಅರಿಯುವಾತನಿಗೆ ಯಾವ ವಿಷಯದಲ್ಲಿ ಯಾವಾಗಲೇ ಜ್ಞಾನವುಂಟಾಗುವದೋ ಆಗಲೇ ಆ ವಿಷಯವನ್ನು ಜ್ಞಾತೃವು ಅರಿತುಕೊಂಡುಬಿಡುತ್ತಾನೆ ; ಆದ್ದರಿಂದ ಜ್ಞಾನದ ಆವೃತ್ತಿಯ ರೂಪದ ಜ್ಞಾನ

1. ಸೋಪಾಧಿಕರೂಪದಿಂದಲೂ ನಿರುಪಾಧಿಕರೂಪದಿಂದಲೂ ಪರಭಕ್ತಿಯಿಂದಲೇ ಅರಿತುಕೊಳ್ಳುತ್ತಾನೆ.

2. ನಡುವೆ ಕಾಲವನ್ನು ಕಳೆಯದೆ, ಜ್ಞಾನಸಮಕಾಲದಲ್ಲಿಯೇ ಎಂದರ್ಥ.

3. 'ಜ್ಞಾತ್ವಾ ವಿಶತೇ' ಅರಿತು ಪ್ರವೇಶಿಸುತ್ತಾನೆ ಎಂಬುದು ಕಣ್ಣುಬಿಟ್ಟು ನೋಡುತ್ತಾನೆ, ಉಂಡು ತೃಪ್ತನಾಗುತ್ತಾನೆ - ಎಂಬಂತೆ ಸಮಕಾಲದ ಫಲವನ್ನೇ ಹೇಳುತ್ತದೆ ಎಂದು ಭಾವ.

4. ಆದ್ದರಿಂದ ಜೀವನು ಸೇರಬೇಕಾದ ಭಗವಂತನು ಬೇರೆ ಇಲ್ಲ.

ನಿಷ್ಠೆಯನ್ನು ಬಯಸುವದಿಲ್ಲ. ಹೀಗಿರುವದರಿಂದ ಜ್ಞಾನದಿಂದ ಗುರುತಿಸಿ ಅರಿಯುವದಿಲ್ಲ, ಜ್ಞಾನವನ್ನು ಆವೃತ್ತಿಮಾಡುವ ಜ್ಞಾನನಿಷ್ಠೆಯಿಂದ ಅರಿಯುತ್ತಾನೆ ಎಂದು (ಹೇಳಿದ್ದು ವಿರುದ್ಧವಾಯಿತು).¹

(ಭಾಷ್ಯ)

೧೧೦೨. ನೈಷ ದೋಷಃ | ಜ್ಞಾನಸ್ಯ ಸ್ವಾತ್ಮೋತ್ಪತ್ತಿಪರಿಪಾಕಹೇತು-
ಯುಕ್ತಸ್ಯ ಪ್ರತಿಪಕ್ಷವಿಹೀನಸ್ಯ ಯತ್ ಆತ್ಮಾನುಭವನಿಶ್ಚಯಾವಸಾನತ್ವಂ ತಸ್ಯ
ನಿಷ್ಠಾಶಬ್ದಾಭಿಲಾಪಾತ್ | ಶಾಸ್ತ್ರಾಚಾರ್ಯೋಪದೇಶೇನ ಜ್ಞಾನೋತ್ಪತ್ತಿಪರಿಪಾಕ-
ಹೇತು²ಸಹಕಾರಿಕಾರಣಂ ಬುದ್ಧಿವಿಶುದ್ಧತ್ವಾದಿ³ ಅಮಾನಿತ್ವಾದಿ⁴ ಚ ಅಪೇಕ್ಷ್ಯ
ಜನಿತಸ್ಯ ಕ್ಷೇತ್ರಜ್ಞ ಪರಮಾತ್ಮೈಕತ್ವಜ್ಞಾನಸ್ಯ ಕರ್ತೃತ್ವಾದಿಕಾರಕಭೇದಬುದ್ಧಿನಿಬಂಧನ
ಸರ್ವಕರ್ಮಸಂನ್ಯಾಸಸಹಿತಸ್ಯ ಸ್ವಾತ್ಮಾನುಭವನಿಶ್ಚಯರೂಪೇಣ ಯತ್ ಅವ-
ಸ್ಥಾನಮ್ ಸಾ ಪರಾ ಜ್ಞಾನನಿಷ್ಠಾ ಇತ್ಯುಚ್ಯತೇ | ಸೇಯಂ ಜ್ಞಾನನಿಷ್ಠಾ ಆರ್ತಾದಿಭಕ್ತಿ-
ತ್ರಯಾಪೇಕ್ಷಯಾ ಪರಾ ಚತುರ್ಥೀ ಭಕ್ತಿಃ ಇತ್ಯುಕ್ತಾ | ತಯಾ ಪರಯಾ ಭಕ್ತ್ಯಾ
ಭಗವಂತಂ ತತ್ತ್ವತಃ ಅಭಿಜಾನಾತಿ | ಯದನಂತರಮೇವ ಈಶ್ವರಕ್ಷೇತ್ರಜ್ಞ ಭೇದಬುದ್ಧಿಃ
ಅಶೇಷತೋ ನಿವರ್ತತೇ | ಅತಃ ಜ್ಞಾನನಿಷ್ಠಾಲಕ್ಷಣಯಾ ಭಕ್ತ್ಯಾ ಮಾಮ್ ಅಭಿಜಾನಾತಿ
ಇತಿ ವಚನಂ ನ ವಿರುದ್ಧತೇ ||

(ಭಾಷ್ಯಾರ್ಥ)

(ಪರಿಹಾರ) :- ಇದು ತಪ್ಪಲ್ಲ. ಏಕೆಂದರೆ ಜ್ಞಾನವು ಉಂಟಾಗಿ ಪರಿಪಕ್ಷ⁵ವಾಗುವದಕ್ಕೆ (ಬೇಕಾದ) ಕಾರಣದಿಂದೊಡಗೂಡಿ ಪ್ರತಿಪಕ್ಷವಿಲ್ಲದ⁶ ಜ್ಞಾನವು ಆತ್ಮಾನುಭವನಿಶ್ಚಯರೂಪವಾಗಿ ಕೊನೆಗಾಣುವದಿದೆಯಲ್ಲ, ಅದನ್ನು ಇಲ್ಲಿ

1. ಜ್ಞಾನವು ಶಾಸ್ತ್ರೋಪದೇಶದಿಂದ ಹುಟ್ಟಿದರೂ ಅಜ್ಞಾನವನ್ನು ಕಳೆಯುವದಿಲ್ಲ ; ಅದನ್ನು ಮತ್ತೆಮತ್ತೆ ಅಭ್ಯಾಸಮಾಡುವದರಿಂದ ಸಾಕ್ಷಾತ್ಕಾರವೆಂಬ ಜ್ಞಾನವು ಹುಟ್ಟಿ ಅಜ್ಞಾನವನ್ನು ಕಳೆಯುತ್ತದೆ ಎಂದು ಹೇಳುವ ವೇದಾಂತಿಗಳ ಮೇಲಿನ ಆಕ್ಷೇಪಣೆಯಿದು. ಜ್ಞಾನವು ಅಜ್ಞಾನವನ್ನು ಕಳೆದರೂ ಮತ್ತೆ ಅನಾದಿಯಾದ ಅಜ್ಞಾನದ ಪ್ರಾಬಲ್ಯದಿಂದ ಅದು ಬಾಧಿತವಾಗುತ್ತದೆ, ಜ್ಞಾನದ ಆವೃತ್ತಿಯಿಂದಲೇ ಅದು ನಿಶ್ಚೇಷವಾಗಿ ಹೋಗುತ್ತದೆ - ಎನ್ನುತ್ತಿದ್ದ ಪ್ರಸಂಖ್ಯಾನವಾದಿಗಳಿಗೂ ಇದು ಅನ್ವಯಿಸುತ್ತದೆ.

2. 'ಹೇತುಂ' ಅ|| ನಿ|| ವಾ||

3. 'ಬುದ್ಧಿ ವಿಶುದ್ಧಾದಿ' ನಿ || 4. 'ಅಮಾನಿತ್ವಾದಿಗುಣಂ' ಮ|| ಮೈ|| ವಾ||

5. ಜ್ಞಾನವು ಯಾವ ಅಡ್ಡಿಯೂ ಇಲ್ಲದೆ ಸ್ಫುಟವಾಗುವದೇ ಪರಿಪಾಕವು.

6. ಅಜ್ಞಾನದ ಅಥವಾ ಅದರ ಕಾರ್ಯದ ಅಡಚಣೆಯಿಲ್ಲದೆ.

ನಿಷ್ಠೆ ಎಂಬ ಮಾತಿನಿಂದ ಕರೆದಿರುತ್ತದೆ. ಶಾಸ್ತ್ರದ ಮತ್ತು ಅಚಾರ್ಯರ ಉಪದೇಶದಿಂದ ಜ್ಞಾನವುಂಟಾಗಿ ಪರಿಪಕ್ವವಾಗುವದಕ್ಕೆ ಬೇಕಾಗುವ ಸಹಕಾರಿ ಕಾರಣವಾದ ಚಿತ್ತಶುದ್ಧಿಯೇ ಮುಂತಾದದ್ದನ್ನೂ ಅಮಾನಿತ್ವವೇ ಮುಂತಾದದ್ದನ್ನೂ ಬಯಸಿ ಉಂಟಾಗುವ ಕ್ಷೇತ್ರಜ್ಞಪರಮಾತ್ಮೈಕ್ಯಜ್ಞಾನವು ಕರ್ತೃತ್ವವೇ ಮುಂತಾದ ಕಾರಕಗಳು ಬೇರೆ ಬೇರೆ ಎಂಬ ಬುದ್ಧಿಯಿಂದ (ಆಗುವ) ಸರ್ವಕರ್ಮಗಳನ್ನೂ ಸಂನ್ಯಾಸಮಾಡುವದನ್ನೂಡಗೂಡಿ¹ ಸ್ವಾತ್ಮಾನುಭವನಿಶ್ಚಯರೂಪದಿಂದ ಕೊನೆಗಾಣುವದಿದೆಯಲ್ಲ, ಅದನ್ನು ಹೆಚ್ಚಿನ ಜ್ಞಾನನಿಷ್ಠೆ ಎಂದು ಕರೆದಿರುತ್ತದೆ. ಈ ಜ್ಞಾನನಿಷ್ಠೆಯು ಆರ್ತ(ಭಕ್ತಿಯೇ) ಮುಂತಾದ ಮೂರು ಭಕ್ತಿಗಳಿಗಿಂತ ಹೆಚ್ಚಿನದಾದ ನಾಲ್ಕನೆಯ ಭಕ್ತಿಯೆಂದು (ಹಿಂದೆ)² ಹೇಳಿರುತ್ತದೆ. ಆ ಪರಭಕ್ತಿಯಿಂದ ಭಗವಂತನನ್ನು ನಿಜವಾಗಿ ಗುರುತಿಸಿ ಅರಿಯುತ್ತಾನೆ, ಅದು ಉಂಟಾದಕೂಡಲೆ ಈಶ್ವರನೂ ಕ್ಷೇತ್ರಜ್ಞನೂ ಬೇರೆ(ಬೇರೆ) ಎಂಬ ತಿಳಿವಳಿಕೆಯು ಸ್ವಲ್ಪವೂ ಉಳಿಯದಂತೆ ತೊಲಗುತ್ತದೆ. ಆದ್ದರಿಂದ “ಜ್ಞಾನನಿಷ್ಠೆ ಎಂಬ ಭಕ್ತಿಯಿಂದ ಗುರುತಿಸಿ ನನ್ನನ್ನು ಅರಿಯುತ್ತಾನೆ” ಎಂದು ಹೇಳಿದ ಮಾತು ವಿರುದ್ಧವಾಗಿಲ್ಲ.

ಜ್ಞಾನನಿಷ್ಠೆಯು ಸರ್ವಕರ್ಮಸಂನ್ಯಾಸಪೂರ್ವಕವಾಗಿರಬೇಕು

(ಭಾಷ್ಯ)

೧೧೦೮. ಅತ್ರ ಚ ಸರ್ವಂ ನಿವೃತ್ತಿವಿಧಾಯಿ ಶಾಸ್ತ್ರಂ ವೇದಾನ್ತೇತಿಹಾಸ ಪುರಾಣಸ್ತುತಿಲಕ್ಷಣಂ ನ್ಯಾಯಪ್ರಸಿದ್ಧಮ್ ಅರ್ಥವತ್ ಭವತಿ | “ವಿದಿತ್ವಾ.... ವೃತ್ತಾಯಾಥ ಭಿಕ್ಷಾಚರ್ಯಂ ಚರಂತಿ” (ಬೃ. ೩-೫-೧), “ತಸ್ಮಾನ್ನ್ಯಾಸಮೇಷಾಂ ತಪಸಾಮತಿರಿಕ್ತಮಾಹುಃ” (ತೈ.ನಾ. ೭೯), “ನ್ಯಾಸ ಏವಾತ್ಯರೇಚಯತ್” (ತೈ.ನಾ. ೭೮), “ಸಂನ್ಯಾಸಃ ಕರ್ಮಣಾಂ ನ್ಯಾಸಃ” (?), “ವೇದಾನಿಮಂ ಚ ಲೋಕಮಮುಂ ಚ ಪರಿತ್ಯಜ್ಯ” (ಆ. ಧ. ೨-೯-೧೩), “ತ್ಯಜ ಧರ್ಮಮಧರ್ಮಂ ಚ” (ಮೋ.ಧ. ೩೨೯-೪೦) - ಇತ್ಯಾದಿ | ಇಹ ಚ ಪ್ರದರ್ಶಿತಾನಿ ವಾಕ್ಯಾನಿ | ನ ಚ ತೇಷಾಂ ವಾಕ್ಯಾನಾಮ್ ಆನರ್ಥಕಂ ಯುಕ್ತಮ್ | ನ ಚಾರ್ಥವಾದತ್ವಮ್ | ಸ್ವಪ್ರಕರಣಸ್ಥತ್ವಾತ್ ಪ್ರತ್ಯಗಾತ್ಮಾವಿಕ್ರಿಯಸ್ವರೂಪನಿಷ್ಠಾತ್ವಾಚ್ಚ³ ಮೋಕ್ಷಸ್ಯ | ನ ಹಿ ಪೂರ್ವಸಮುದ್ರಂ ಜಿಗಮಿಷೋಃ ಪ್ರಾತಿಲೋಮ್ಯೇನ ಪ್ರತ್ಯಕ್ಷಮುದ್ರಂ ಜಿಗಮಿಷುಣಾ

1. ಸರ್ವಕರ್ಮಸಂನ್ಯಾಸಸಹಿತವಾದ ಜ್ಞಾನವೇ ಫಲಕಾರಿ ಎಂದು ಭಾವ.

2. ೭-೧೭.

3. ‘ನಿಷ್ಠಾತ್ವಾಚ್ಚ’ ಎಂಬ ಅಚ್ಚಿನ ಪಾಠವು ‘ನಿಷ್ಠಾತ್ವಾಚ್ಚ’ ಎಂದಿರಬೇಕೆಂದು ಕಲ್ಪಿಸಿದೆ.

ಸಮಾನಮಾರ್ಗತ್ವಂ ಸಂಭವತಿ | ಪ್ರತ್ಯಗಾತ್ಮವಿಷಯಪ್ರತ್ಯಯಸನ್ನಾನಕರಣಾಭಿ
ನಿವೇಶಶ್ಚ ಜ್ಞಾನನಿಷ್ಠಾ | ಸಾ ಚ ಪ್ರತ್ಯಕ್ಸಮುದ್ರಗಮನವತ್ ಕರ್ಮಣಾ
ಸಹಭಾವಿತ್ವೇನ ವಿರುದ್ಧತೇ | ಪರ್ವತಸರ್ಪಪಯೋರಿವ ಅನ್ತರವಾನ್ ವಿರೋಧಃ
ಪ್ರಮಾಣವಿದಾಂ ನಿಶ್ಚಿತಃ | ತಸ್ಮಾತ್ ಸರ್ವಕರ್ಮಸಂನ್ಯಾಸೇನೈವ ಜ್ಞಾನನಿಷ್ಠಾ
ಕಾರ್ಯಾ ಇತಿ ಸಿದ್ಧಮ್ ||೫೫||

(ಭಾಷ್ಯಾರ್ಥ)

ಮತ್ತು ಈ ಪಕ್ಷದಲ್ಲಿಯೇ¹ ಉಪನಿಷತ್ತುಗಳು ; ಇತಿಹಾಸ, ಪುರಾಣಗಳು
ಸ್ಮೃತಿಗಳು - (ಇವುಗಳಿಂದ) ತಿಳಿದುಬರುವ (ಕರ್ಮ) ನಿವೃತ್ತಿಯನ್ನು ವಿಧಿಸುವ
ಯುಕ್ತಿಯುಕ್ತವಾದ ಶಾಸ್ತ್ರವೆಲ್ಲವೂ ಸಾರ್ಥಕವಾಗುತ್ತದೆ.² (ಅದು ಯಾವ
ದಂದರೆ) : “(ಆತ್ಮನನ್ನು) ಅರಿತುಕೊಂಡು (ಬಯಕೆಗಳನ್ನು) ಬಿಟ್ಟಿದ್ದು
ಭಿಕ್ಷಾಚರ್ಯೆಯನ್ನು ಮಾಡುವರು” (ಬೃ. ೩-೫-೧), “ಆದ್ದರಿಂದ ಈ
ತಪಸ್ಸುಗಳೆಲ್ಲ ಸಂನ್ಯಾಸವೇ ಹೆಚ್ಚಿನದನ್ನುವರು” (ತೈ.ನಾ. ೭೯), ‘ಸಂನ್ಯಾಸವೇ
ಹೆಚ್ಚಿನದಾಯಿತು’ (ತೈ. ನಾ. ೭೮). “ಸಂನ್ಯಾಸವೆಂದರೆ ಕರ್ಮಗಳನ್ನು ಬಿಡುವುದು”
(?), “ವೇದಗಳನ್ನೂ ಈ ಲೋಕವನ್ನೂ ಆ (ಲೋಕವನ್ನೂ) ಬಿಟ್ಟು” (ಆ.ಧ.
೨-೨೧-೧೩), “ಧರ್ಮವನ್ನೂ ಅಧರ್ಮಗಳನ್ನೂ ಬಿಡು” (ಮೋ. ಧ. ೩೨೯-೪೦)
ಮುಂತಾದದ್ದು. ಇಲ್ಲಿಯೂ³ (ಇಂಥ) ವಾಕ್ಯಗಳನ್ನು ತೋರಿಸಿದ್ದಾಗಿದೆ. ಆ
ವಾಕ್ಯಗಳು ಅರ್ಥವಿಲ್ಲವೆಂದು (ಕಲ್ಪಿಸುವುದೂ) ಯುಕ್ತವಲ್ಲ⁴, (ಅವು)
ಅರ್ಥವಾದವೆಂಬುದೂ ಸರಿಯಲ್ಲ ; ಏಕೆಂದರೆ (ಅವು) ತಮ್ಮ ಪ್ರಕರಣದಲ್ಲಿಯೇ

1. ಜ್ಞಾನನಿಷ್ಠೆ ಎಂದರೆ ಸರ್ವಕರ್ಮಸಂನ್ಯಾಸಪೂರ್ವಕವಾಗಿ ಅಮಾನಿತ್ಯಾದಿಗಳನ್ನು
ಅಭ್ಯಾಸಮಾಡಿ ಪಡೆಯತಕ್ಕ ಆತ್ಮಜ್ಞಾನಪರಿಪಾಕವು ಎಂಬ ಪಕ್ಷದಲ್ಲಿಯೇ.

2. ಶಾಸ್ತ್ರವು ನಿವೃತ್ತಿಯನ್ನು ವಿಧಿಸಿರುವುದು ಬೇರೊಂದು ರೀತಿಯಿಂದ ಹೊಂದು
ವದಿಲ್ಲವೆಂಬ ಅರ್ಥಪತ್ತಿಯು ನಾವು ಹೇಳಿದ ನಿಷ್ಠಾಶಬ್ದದ ಅರ್ಥವೇ ಸರಿ ಎಂಬುದಕ್ಕೆ
ಪ್ರಮಾಣವು. ನಿಷ್ಠೆಗೆ ಸಂನ್ಯಾಸವು ಬೇಕೆಂಬುದು ಯುಕ್ತಿಯುಕ್ತವಾಗಿರುವದರಿಂದ ಯುಕ್ತಿಸಹಿತ
ವಾದ ಶಾಸ್ತ್ರಕ್ಕೆ ಮತ್ತಷ್ಟು ಬೆಂಬಲವು ಬರುತ್ತದೆ - ಎಂದು ಭಾವ.

3. ಸರ್ವಕರ್ಮಗಳನ್ನೂ ಮನಸ್ಸಿನಿಂದ ಸಂನ್ಯಾಸಮಾಡಿ - ಮುಂತಾದ ವಾಕ್ಯಗಳನ್ನು
ಹಿಂದೆಯೇ ಉದಾಹರಿಸಿದೆ.

4. ಪ್ರಮಾಣವಾದ ವೇದವನ್ನು ನಿಷ್ಕಾರಣವಾಗಿ ಅಪ್ರಮಾಣವೆಂದೆಣಿಸುವುದು
ಸರಿಯಲ್ಲ.

ಬಂದಿರುತ್ತವೆ.¹ ಒಳಗಿರುವ ಆತ್ಮನ ವಿಚಾರರಹಿತವಾದ ಸ್ವರೂಪದಲ್ಲಿ ನಿಲ್ಲುವದೇ ಮೋಕ್ಷವಾಗಿರುವದರಿಂದಲೂ² (ಈ ಪಕ್ಷವೇ ಸರಿ). ಪೂರ್ವಸಮುದ್ರಕ್ಕೆ ಹೋಗ ಬೇಕೆಂದಿರುವವನಿಗೆ (ಅದಕ್ಕೆ) ವಿರುದ್ಧವಾಗಿ ಪಶ್ಚಿಮಸಮುದ್ರಕ್ಕೆ ಹೋಗುವವನ ದಾರಿಯೇ ಇರಲಾರದಷ್ಟೆ. ಜ್ಞಾನನಿಷ್ಠೆ ಎಂಬುದು ಒಳಗಿನ ಆತ್ಮನ ವಿಷಯವಾದ ಪ್ರತ್ಯಯವನ್ನು ಒಂದೇಸಮನೆ ನಡೆಯಿಸುವದರಲ್ಲಿಯೇ ಇರುವ ಅಭಿನಿವೇಶ ವಾಗಿರುತ್ತದೆ.³ ಅದು ಪಶ್ಚಿಮಸಮುದ್ರಕ್ಕೆ ಹೋಗುವ (ದಾರಿಯಂತಿರುವ) ಕರ್ಮ ದೊಡನೆ ಇರುವದೆಂಬುದಕ್ಕೆ ವಿರುದ್ಧವಾಗಿರುತ್ತದೆ.⁴ (ಈ ಎರಡು ನಿಷ್ಠೆಗಳಿಗೂ) ಪರ್ವತಕ್ಕೂ ಸಾಸುವೆಗೂ ಇರುವಷ್ಟು ತಾರತಮ್ಯವುಳ್ಳ ವಿರೋಧವಿರುವದೆಂದೇ ಪ್ರಮಾಣಜ್ಞರ ನಿಶ್ಚಯವು. ಆದ್ದರಿಂದ ಸರ್ವಕರ್ಮಸಂನ್ಯಾಸದೊಡನೆಯೇ ಜ್ಞಾನ ನಿಷ್ಠೆಯನ್ನು ಮಾಡಿಕೊಳ್ಳಬೇಕು ಎಂದು ಸಿದ್ಧವಾಯಿತು.

ಭಕ್ತಿಯೋಗದ ಹೊಗಳಿಕೆ

(ಭಾಷ್ಯ)

೧೧೦೯. ಸ್ವಕರ್ಮಣಾ ಭಗವತೋಽಭ್ಯರ್ಚನಭಕ್ತಿಯೋಗಸ್ಯ ಸಿದ್ಧಿಪ್ರಾಪ್ತಿಃ ಫಲಂ ಜ್ಞಾನನಿಷ್ಠಾಯೋಗ್ಯತಾ | ಯನ್ನಿಮಿತ್ತಾ ಜ್ಞಾನನಿಷ್ಠಾ ಮೋಕ್ಷಫಲಾವಸಾನಾ ಸ ಭಗವದ್ಭಕ್ತಿಯೋಗಃ ಅಧುನಾ ಸ್ತೂಯತೇ ಶಾಸ್ತ್ರಾರ್ಥೋಪಸಂಹಾರಪ್ರಕರಣೇ ಶಾಸ್ತ್ರಾರ್ಥನಿಶ್ಚಯದಾರ್ಥ್ಯಯ -

(ಭಾಷ್ಯಾರ್ಥ)

ತನ್ನ ಕರ್ಮದಿಂದ ಭಗವಂತನನ್ನು ಅಭ್ಯರ್ಚನಮಾಡುವದೆಂಬ ಭಕ್ತಿಯೋಗಕ್ಕೆ ಜ್ಞಾನನಿಷ್ಠೆಗೆ (ತಕ್ಕ) ಯೋಗ್ಯತೆ ಎಂಬ ಸಿದ್ಧಿಯನ್ನು ಪಡೆದುಕೊಳ್ಳುವದೇ ಫಲವು. ಅದರಿಂದಾದ ಜ್ಞಾನನಿಷ್ಠೆಯು ಮೋಕ್ಷದಲ್ಲಿ ಪರ್ಯವಸಾನವಾಗುತ್ತದೆ. ಶಾಸ್ತ್ರಾರ್ಥದ

1. ಮತ್ತೆ ಯಾವದೋ ಒಂದನ್ನು ಹೊಗಳುವದಕ್ಕೆ ಬಂದಿರುವದಿಲ್ಲ, ಸಂನ್ಯಾಸವನ್ನು ವಿಧಾನಮಾಡುವದಕ್ಕೇ ಬಂದಿದೆ.

2. ಪ್ರತ್ಯಗಾತ್ಮಸ್ವರೂಪವು ಅಕರ್ತೃವಾಗಿರುತ್ತದೆ ; ಅದರಲ್ಲಿ ನೆಲೆನಿಲ್ಲುವದಕ್ಕೆ ಕರ್ಮವು ವಿರುದ್ಧವಾಗಿರುತ್ತದೆ ಎಂಬುದು ಸ್ಪಷ್ಟ. ತೈ. ಭಾ. ಭಾ. ೧೧ ನೋಡಿ.

3. ಆತ್ಮನನ್ನೇ ಚಿಂತಿಸುತ್ತಿರುವದೆಂದರೆ ಮನಸ್ಸಿನಲ್ಲಿ ಭಾವಿಸಿಕೊಳ್ಳುವದಲ್ಲ, ಆತ್ಮ ಸ್ವರೂಪವನ್ನೇ, ರತ್ನಪರೀಕ್ಷಕನು ರತ್ನವನ್ನು ನಿಟ್ಟಿಸಿ ನೋಡುವಂತೆ, ಮನಸ್ಸಿಟ್ಟು ನೋಡಿ ಅರಿತುಕೊಳ್ಳುವದು.

4. ಏಕೆಂದರೆ ಕರ್ಮಕ್ಕೆ ಆತ್ಮನಲ್ಲಿಲ್ಲದ ಕರ್ತೃತ್ವವನ್ನು ಅಂಗೀಕರಿಸುವದು ಅತ್ಯವಶ್ಯ.

ನಿಶ್ಚಯವನ್ನು ಗಟ್ಟಿಗೊಳಿಸುವದಕ್ಕಾಗಿ (ಈ) ಶಾಸ್ತ್ರಾರ್ಥೋಪಸಂಹಾರದ ಪ್ರಕರಣದಲ್ಲಿ ಈಗ ಆ ಭಗವದ್ಭಕ್ತಿಯೋಗವನ್ನು ಹೊಗಳುತ್ತಾನೆ :-

ಸರ್ವಕರ್ಮಾಣ್ಯಪಿ ಸದಾ ಕುರ್ವಾಣೋ ಮದ್ವ್ಯಪಾಶ್ರಯಃ |

ಮತ್ಪ್ರಸಾದಾದವಾಪ್ನೋತಿ ಶಾಶ್ವತಂ ಪದಮವ್ಯಯಮ್ ||೫೬||

೫೬. ಎಲ್ಲಾ ಕರ್ಮಗಳನ್ನೂ ಯಾವಾಗಲೂ ಮಾಡುತ್ತಿದ್ದರೂ ಮದ್ವ್ಯಪಾಶ್ರಯನಾದವನು ಮತ್ಪ್ರಸಾದದಿಂದ ಶಾಶ್ವತವಾದ ಅವ್ಯಯವಾದ ಪದವನ್ನು ಪಡೆಯುತ್ತಾನೆ.

(ಭಾಷ್ಯ)

೧೧೧೦. ಸರ್ವಕರ್ಮಾಣ್ಯಪಿ - ಪ್ರತಿಷಿದ್ಧಾನ್ಯಪಿ¹ - ಸದಾ ಕುರ್ವಾಣಃ ಅನುತಿಷ್ಠನ್ ಮದ್ವ್ಯಪಾಶ್ರಯಃ ಅಹಂ ವಾಸುದೇವಃ ಈಶ್ವರಃ ವ್ಯಪಾಶ್ರಯಃ ವ್ಯಪಾಶ್ರಯಣಂ² ಯಸ್ಯ ಸ ಮದ್ವ್ಯಪಾಶ್ರಯಃ | ಮಯ್ಯರ್ಪಿತಸರ್ವಾತ್ಮಭಾವಃ ಇತ್ಯರ್ಥಃ | ಸೋಽಪಿ ಮತ್ಪ್ರಸಾದಾತ್ ಮಮ ಈಶ್ವರಸ್ಯ ಪ್ರಸಾದಾತ್ ಅವಾಪ್ನೋತಿ ಶಾಶ್ವತಂ ನಿತ್ಯಂ ವೈಷ್ಣವಂ ಪದಮ್ ಅವ್ಯಯಮ್ ||೫೬||

(ಭಾಷ್ಯಾರ್ಥ)

ಎಲ್ಲಾ ಕರ್ಮಗಳನ್ನೂ - ಪ್ರತಿಷಿದ್ಧಕರ್ಮಗಳನ್ನು ಕೂಡ³ - ಮಾಡುತ್ತಿದ್ದರೂ ಯಾವಾಗಲೂ ಮದ್ವ್ಯಪಾಶ್ರಯನು (ನನ್ನನ್ನೇ ಆಶ್ರಯಿಸಿದವನು) - ವಾಸುದೇವನಾದ ನಾನು, ಈಶ್ವರನು, ಯಾವನಿಗೆ ವ್ಯಪಾಶ್ರಯವೋ ಆಶ್ರಯಸ್ಥಾನವೋ ಅವನು ಮದ್ವ್ಯಪಾಶ್ರಯನು - ನನ್ನಲ್ಲಿಯೇ ಸರ್ವಾತ್ಮಭಾವವನ್ನು ಅರ್ಪಿಸಿದಾತನು⁴ ಎಂದರ್ಥ. ಆತನು ಕೂಡ ಮತ್ಪ್ರಸಾದದಿಂದ ಈಶ್ವರನಾದ ನನ್ನ ಪ್ರಸಾದದಿಂದ ಶಾಶ್ವತವಾದ ನಿತ್ಯವಾದ ನಾಶವಿಲ್ಲದ ವೈಷ್ಣವಪದವನ್ನು ಪಡೆಯುತ್ತಾನೆ.

ಅರ್ಜುನನಿಗೆ ಉಪದೇಶ

ಚೇತಸಾ ಸರ್ವಕರ್ಮಾಣಿ ಮಯಿ ಸಂನ್ಯಸ್ಯ ಮತ್ಪರಃ |

ಬುದ್ಧಿಯೋಗಮಪಾಶ್ರಿತ್ಯ ಮಚ್ಚಿತ್ತಃ ಸತತಂ ಭವ ||೫೭||

-
1. ಮ|| ಮೈ|| ವಾ|| ಗಳ ಪಾಠ ; ಅಪಿ ಎಂಬುದು ನಿ|| ಅ|| ಗಳಲ್ಲಿ ಬಿಟ್ಟುಹೋಗಿದೆ.
 2. ಮ|| ಮೈ|| ವಾ|| ಗಳಲ್ಲಿ ಮಾತ್ರ ಇದೆ. 3. ೯-೨೦ರ ಅಭಿಪ್ರಾಯವೇ ಇದು.
 4. ವಾಸುದೇವನೇ ಎಲ್ಲವೂ ಎಂಬ ಭಾವದಿಂದ ಕರ್ಮವನ್ನು ಮಾಡುವಾತನು.

೫೭. ಚಿತ್ತದಿಂದ ಸರ್ವಕರ್ಮಗಳನ್ನೂ ನನ್ನಲ್ಲಿ ಸಂನ್ಯಾಸಮಾಡಿ ಮತ್ತರನಾಗಿ ಬುದ್ಧಿಯೋಗವನ್ನವಲಂಬಿಸಿ ಯಾವಾಗಲೂ ಮಚ್ಚಿತ್ತನಾಗಿರು.

(ಭಾಷ್ಯ)

೧೧೧೧. ಯಸ್ಮಾದೇವಮ್,¹ ಚೇತಸಾ ವಿವೇಕಬುದ್ಧ್ಯಾ ಸರ್ವಕರ್ಮಾಣಿ ದೃಷ್ಟ್ಯಾದೃಷ್ಟ್ಯಾರ್ಥಾನಿ ಮಯಿ ಈಶ್ವರೇ ಸಂನ್ಯಸ್ಯ 'ಯತ್ ಕರೋಷಿ ಯದಶ್ನಾಸಿ' (೯-೨೭) ಇತ್ಯುಕ್ತನ್ಯಾಯೇನ ಮತ್ತರಃ ಅಹಂ ವಾಸುದೇವಃ ಪರಃ ಯಸ್ಯ ತವ ಸ ತ್ವಂ ಮತ್ತರಃ ಮಯ್ಯರ್ಪಿತಸರ್ವಾತ್ಮಭಾವಃ² ಸನ್ ಬುದ್ಧಿಯೋಗಂ ಸಮಾಹಿತಬುದ್ಧಿತ್ವಂ ಬುದ್ಧಿಯೋಗಃ ತಂ ಬುದ್ಧಿಯೋಗಮ್ ಅಪಾಶ್ರಿತ್ಯ³ | ಅಪಾಶ್ರಯಃ ಅನನ್ಯ ಶರಣತ್ವಮ್ | ಮಚ್ಚಿತ್ತಃ ಮಯ್ಯೇವ ಚಿತ್ತಂ ಯಸ್ಯ ತವ ಸ ತ್ವಂ ಮಚ್ಚಿತ್ತಃ ಸತತಂ ಸರ್ವದಾ ಭವ ||೫೭||

(ಭಾಷ್ಯಾರ್ಥ)

ಹೀಗಿರುವದರಿಂದ, ಚಿತ್ತದಿಂದ ವಿವೇಕದ ಅರಿವಿನಿಂದ ಕಂಡ (ಈ ಲೋಕದ) ಮತ್ತು ಕಾಣದ (ಪರಲೋಕದ) ಫಲಕ್ಕಾಗಿ ಮಾಡುವ ಸರ್ವಕರ್ಮಗಳನ್ನೂ ಈಶ್ವರನಾದ ನನ್ನಲ್ಲಿ ಸಂನ್ಯಾಸಮಾಡಿ 'ಯಾವದನ್ನು ಮಾಡುತ್ತೀಯೋ ಯಾವದನ್ನು ತಿನ್ನುವೆಯೋ.... (ಅದನ್ನು ನನಗೆ ಅರ್ಪಣೆಮಾಡು)' (೯-೨೭) ಎಂದು ಹೇಳಿದರೀತಿಯಿಂದ (ನನಗೆ ಅರ್ಪಿಸಿ) ಮತ್ತರನಾಗಿ - ವಾಸುದೇವನಾದ ನಾನೇ ಯಾವ ನಿನಗೆ ಹೆಚ್ಚೋ ಅಂಥ ನೀನು ಮತ್ತರನು ; (ಅಂಥವನಾಗಿ) - ನನ್ನಲ್ಲಿ ಸರ್ವಾತ್ಮಭಾವವನ್ನು ಅರ್ಪಿಸಿದವನಾಗಿ ಬುದ್ಧಿಯೋಗವನ್ನು - ಬುದ್ಧಿಯನ್ನು (ನನ್ನಲ್ಲಿಯೇ) ಸಮಾಧಾನಗೊಳಿಸಿಕೊಂಡಿರುವದು ಬುದ್ಧಿಯೋಗವು, ಆ ಬುದ್ಧಿಯೋಗವನ್ನು - ಅಪಾಶ್ರಯಿಸಿ : ಇಲ್ಲಿ ಅಪಾಶ್ರಯವೆಂದರೆ ಮತ್ತೊಬ್ಬರು ಶರಣಲ್ಲವೆಂದಿರುವದು - ಮಚ್ಚಿತ್ತನಾಗಿ : ನನ್ನಲ್ಲಿಯೇ ಚಿತ್ತವು ಯಾವನಿಗುಂಟೋ ಅಂಥ ನೀನು ಮಚ್ಚಿತ್ತನು ; (ಅಂಥವನಾಗಿ) - ಯಾವಾಗಲೂ ಎಂದೆಂದಿಗೂ ಇರು.

ಮಚ್ಚಿತ್ತಃ ಸರ್ವದುರ್ಗಾಣಿ ಮತ್ಪ್ರಸಾದಾತ್ ತರಿಷ್ಯಸಿ |

ಅಥ ಚೇತ್ ತ್ವಮಹಚ್ಚಾರಾನ್ನ ಶ್ರೋಷ್ಯಸಿ ವಿನಚ್ಛ್ಯಸಿ

||೫೮||

1. 'ತಸ್ಮಾತ್' ಎಂದು ಹೆಚ್ಚಾಗಿ ಅ|| ೧||

2. ಮ|| ಮೈ|| ಗಳಲ್ಲಿಲ್ಲ,

3. 'ಉಪಾಶ್ರಿತ್ಯ' ಎಂದೇ ಭಾರತಪಾಠವು ; ಭಾಷ್ಯದಲ್ಲಿಯೂ 'ಉಪಾಶ್ರಯಣಮ್' ಎಂದೇ ಕೆಲವು ಪುಸ್ತಕಗಳಲ್ಲಿ ಪಾಠವಿದೆಯಂತೆ. ಗು|| ದಲ್ಲಿ ಹೀಗೆಯೇ ಇದೆ.

೫೮. ಮಚ್ಚಿತ್ತನಾಗಿದ್ದರೆ ಸರ್ವದುರ್ಗಗಳನ್ನೂ ನನ್ನ ಪ್ರಸಾದದಿಂದಲೇ ದಾಟುವೆ, ಹಾಗಿಲ್ಲದೆ ನೀನು ಅಹಂಕಾರದಿಂದ ಕೇಳದೆ ಹೋದರೆ ನಾಶವಾಗುವೆ.

(ಭಾಷ್ಯ)

೧೧೧೨. ಮಚ್ಚಿತ್ತಃ ಸರ್ವದುರ್ಗಾಣಿ ಸರ್ವಾಣಿ ದುಸ್ತರಾಣಿ ಸಂಸಾರ ಹೇತುಜಾತಾನಿ ಮತ್ಪ್ರಸಾದಾತ್ ತರಿಷ್ಯಸಿ ಅತಿಕ್ರಮಿಷ್ಯಸಿ | ಅಥ ಚೇತ್ ಯದಿ ತ್ವಂ ಮದುಕ್ತಮ್ ಅಹಂಕಾರಾತ್ 'ಪಣ್ಣತೋಽಹಮ್' ಇತಿ ನ ಶ್ರೋಷ್ಯಸಿ ನ ಗ್ರಹೀಷ್ಯಸಿ ತತಃ ತ್ವಂ ವಿನಶ್ಯಸಿ ವಿನಾಶಂ ಗಮಿಷ್ಯಸಿ ||೫೮||

(ಭಾಷ್ಯಾರ್ಥ)

ನನ್ನಲ್ಲಿಯೇ ಚಿತ್ತವಿಟ್ಟವನಾದರೆ ಸರ್ವದುರ್ಗಗಳನ್ನೂ ದಾಟುವದಕ್ಕಾಗದ ಸಂಸಾರಹೇತುಗಳ ಸಮೂಹಗಳೆಲ್ಲವನ್ನೂ ನನ್ನ ಪ್ರಸಾದದಿಂದ ದಾಟುವೆ. ಮೀರಿಹೋಗುವೆ. ಹಾಗಿಲ್ಲವೆ ನೀನು ನಾನು ಹೇಳುವದನ್ನು ನಾನು ಪಂಡಿತನು ಎಂಬ ಅಹಂಕಾರದಿಂದ ಕೇಳದೆ ಇರುವೆಯಾದರೆ ಸ್ವೀಕರಿಸಿದೆ ಇದ್ದರೆ ಅದರಿಂದ ನೀನು ನಾಶವಾಗುವೆ, ನಾಶವನ್ನು ಹೊಂದುವೆ.

(ಭಾಷ್ಯ)

೧೧೧೩. ಇದಂ ಚ ತ್ವಯಾ ನ ಮನ್ತವ್ಯಂ ಸ್ವತನ್ಮೋಽಹಮ್ ಕಿಮರ್ಥಂ ಪರೋಕ್ತಂ ಕರಿಷ್ಯಾಮಿ ? ಇತಿ-

(ಭಾಷ್ಯಾರ್ಥ)

'ನಾನು ಸ್ವತಂತ್ರನು. ಮತ್ತೊಬ್ಬರು ಹೇಳಿದ್ದನ್ನು ಏತಕ್ಕಾಗಿ ಮಾಡಲಿ ?' ಎಂದು ಈ (ರೀತಿಯಲ್ಲಿಯೂ) ನೀನು ಭಾವಿಸಬಾರದು :-

ಯದ್ಯಹಂಕಾರಮಾಶ್ರಿತ್ಯ ನ ಯೋತ್ಸ್ಯ ಇತಿ ಮನ್ಯಸೇ |

ಮಿಥ್ಯೈಷ ವ್ಯವಸಾಯಸ್ತೇ ಪ್ರಕೃತಿಸ್ತ್ವಾಂ ನಿಯೋಕ್ಯತಿ ||೫೯||

೫೯. ಅಹಂಕಾರವನ್ನು ಆಶ್ರಯಿಸಿ ಕಾದುವದಿಲ್ಲ ಎಂದು ಎಣಿಸುವೆ ಯಾದರೆ ಈ ನಿನ್ನ ವ್ಯವಸಾಯವು ವ್ಯರ್ಥವು ; ಪ್ರಕೃತಿಯು ನಿನ್ನನ್ನು ಕಟ್ಟುಮಾಡುವದು.

(ಭಾಷ್ಯ)

೧೧೧೪. ಯದಿ ಚೇತ್ ತ್ವಮ್ ಅಹಂಕಾರಮ್ ಆಶ್ರಿತ್ಯ ನ ಯೋತ್ಸ್ಯೇ ಇತಿ ನ

ಯುದ್ಧಂ ಕರಿಷ್ಯಾಮಿ ಇತಿ ಮನ್ಯಸೇ ಚಿಂತಯಸಿ ನಿಶ್ಚಯಂ ಕರೋಷಿ, ಮಿಥ್ಯಾ ಏಷಃ
ವ್ಯವಸಾಯಃ ನಿಶ್ಚಯಃ ತೇ ತವ ಯಸ್ಮಾತ್ ಪ್ರಕೃತಿಃ ಕ್ಷತ್ರಿಯಸ್ವಭಾವಃ ತ್ವಾಂ
ನಿಯೋಕ್ಷ್ಯತಿ || ೫೯ ||

(ಭಾಷ್ಯಾರ್ಥ)

ನೀನು ಅಹಂಕಾರವನ್ನು ಆಶ್ರಯಿಸಿಕೊಂಡು (ನಾನು) ಕಾದುವದಿಲ್ಲ,
ಯುದ್ಧವನ್ನು ಮಾಡುವದಿಲ್ಲ - ಎಂದು ಎಣಿಸುವೆಯಾದರೆ, ಯೋಚಿಸಿಕೊಳ್ಳುವೆ
ಯಾದರೆ, ನಿಶ್ಚಯವನ್ನು ಮಾಡಿಕೊಳ್ಳುವೆಯಾದರೆ ಈ (ತೇ = ತವ) ನಿನ್ನ ವ್ಯವ
ಸಾಯವು, ನಿಶ್ಚಯವು, ವ್ಯರ್ಥವು. ಏಕೆಂದರೆ ಪ್ರಕೃತಿಯು ಕ್ಷತ್ರಿಯಸ್ವಭಾವವು
ನಿನ್ನನ್ನು (ಯುದ್ಧದಲ್ಲಿ ತೊಡಗುವಂತೆ) ಕಟ್ಟುಮಾಡುವದು.

ಸ್ವಭಾವಜೇನ ಕೌಂತೇಯ ನಿಬದ್ಧಃ ಸ್ವೇನ ಕರ್ಮಣಾ |

ಕರ್ತುಂ ನೇಚ್ಛಸಿ ಯನ್ಮೋಹಾತ್ ಕರಿಷ್ಯಸ್ಯವಶೋಽಪಿ ತತ್ ||೬೦||

೬೦. ಕೌಂತೇಯನೆ, ಸ್ವಭಾವಜವಾದ ನಿನ್ನ ಕರ್ಮದಿಂದ ನಿಬದ್ಧನಾಗಿ
ಮೋಹದಿಂದ ಯಾವದನ್ನು (ಈಗ) ಮಾಡಲೊಲ್ಲೆನೆನ್ನುತ್ತಿರುವೆಯೋ
ಅದನ್ನು ಅವಶನಾಗಿಯಾದರೂ ಮಾಡುವೆ.

(ಭಾಷ್ಯ)

೧೧೧೫. ಯಸ್ಮಾಚ್ಚ ಸ್ವಭಾವಜೇನ ಶೌರ್ಯಾದಿನಾ ಯಥೋಕ್ತೇನ
ಕೌಂತೇಯ ನಿಬದ್ಧಃ ನಿಶ್ಚಯೇನ ಬದ್ಧಃ ಸ್ವೇನ ಆತ್ಮೀಯೇನ ಕರ್ಮಣಾ ಕರ್ತುಂ
ನೇಚ್ಛಸಿ ಯತ್ ಕರ್ಮ ಮೋಹಾತ್ ಅವಿವೇಕತಃ, ಕರಿಷ್ಯಸಿ ಅವಶೋಽಪಿ ಪರವಶ ಏವ
ತತ್ ಕರ್ಮ ||೬೦||

(ಭಾಷ್ಯಾರ್ಥ)

ಮತ್ತು ಏಕೆಂದರೆ ಕೌಂತೇಯನೆ, ಹಿಂದೆ ಹೇಳಿದಂತೆ¹ ಸ್ವಭಾವಜವಾಗಿರುವ
ಶೌರ್ಯವೇ ಮುಂತಾದ ನಿನ್ನ ನಿನಗೆ ಸೇರಿರುವ ಕರ್ಮದಿಂದ ನಿಬದ್ಧನಾಗಿ ನಿಶ್ಚಯವಾಗಿ
ಕಟ್ಟುವಡೆದವನಾಗಿ, ಯಾವ ಕರ್ಮವನ್ನು ಮೋಹದಿಂದ ಅವಿವೇಕದಿಂದ (ಈಗ)
ಮಾಡಲೊಲ್ಲೆನೆನ್ನುತ್ತಿರುವೆಯೋ, ಆ ಕರ್ಮವನ್ನು ಅವಶನಾಗಿಯಾದರೂ
ಪರವಶನಾಗಿಯೇ ಮಾಡುವೆ.

1. ೧೮- ೪೨ರಲ್ಲಿ

ಈಶ್ವರಃ ಸರ್ವಭೂತಾನಾಂ ಹೃದ್ದೇಶೇಽರ್ಜುನ ತಿಷ್ಠತಿ |

ಭ್ರಾಮಯನ್ ಸರ್ವಭೂತಾನಿ ಯನ್ತ್ರಾರೂಢಾನಿ ಮಾಯಯಾ || ೬೧||

೬೧. ಅರ್ಜುನನೇ, ಯಂತ್ರಾರೂಢವಾಗಿರುವ ಸರ್ವಭೂತಗಳನ್ನೂ ಮಾಯೆಯಿಂದ ತಿರುಗಿಸುತ್ತಾ ಈಶ್ವರನು ಸರ್ವಭೂತಗಳ ಹೃದ್ದೇಶ ದಲ್ಲಿಯೂ ಇದ್ದುಕೊಂಡಿರುವನು.

(ಭಾಷ್ಯ)

೧೧೧೬. ಯಸ್ಮಾತ್ ಈಶ್ವರಃ ಈಶನಶೀಲಃ ನಾರಾಯಣಃ¹ ಸರ್ವಭೂತಾನಾಂ ಸರ್ವಪ್ರಾಣಿನಾಂ ಹೃದ್ದೇಶೇ ಹೃದಯದೇಶೇ ಅರ್ಜುನ ಶುಕ್ಲಾಂತರಾತ್ಮಸ್ವಭಾವ, ವಿಶುದ್ಧಾಂತಃಕರಣ | “ಅಹಶ್ಚ ಕೃಷ್ಣಮಹರರ್ಜುನಂ ಚ” (ಋ. ಮಂ. ೬-೧-೯-೧) ಇತಿ ದರ್ಶನಾತ್ | ತಿಷ್ಠತಿ ಸ್ಥಿತಿಂ ಲಭತೇ | ತೇಷು ಸ ಕಥಂ ತಿಷ್ಠತಿ ಇತಿ ? ಆಹ - ಭ್ರಾಮಯನ್ ಭ್ರಮಣಂ ಕಾರಯನ್ ಸರ್ವಭೂತಾನಿ ಯನ್ತ್ರಾರೂಢಾನಿ² ಯನ್ತ್ರಾಣಿ ಆರೂಢಾನಿ ಅಧಿಷ್ಠಿತಾನಿ³ ಇವ - ಇತಿ ಇವಶಬ್ದೋ⁴ ದ್ರಷ್ಟವ್ಯಃ | ಯಥಾ ದಾರುಕೃತಪುರುಷಾದೀನಿ ಯನ್ತ್ರಾರೂಢಾನಿ ಮಾಯಯಾ ಛಿದ್ಮನಾ ಭ್ರಾಮಯನ್ ತಿಷ್ಠತಿ ಇತಿ ಸಂಬಂಧಃ ||೬೧||

(ಭಾಷ್ಯಾರ್ಥ)

ಏಕೆಂದರೆ ಈಶ್ವರನು ಆಳುವ ಸ್ವಭಾವದವನಾದ ನಾರಾಯಣನು ಸರ್ವ ಭೂತಗಳ ಸರ್ವಪ್ರಾಣಿಗಳ ಹೃದ್ದೇಶದಲ್ಲಿ ಹೃದಯದೊಳಗೆ - ಎಲೈ ಅರ್ಜುನನೇ, ಶುಕ್ಲವಾದ ಅಂತರಾತ್ಮಸ್ವಭಾವವುಳ್ಳವನೇ, ವಿಶುದ್ಧವಾದ ಅಂತಃಕರಣವುಳ್ಳವನೇ (ಎಂದರ್ಥ). “ಅಹಶ್ಚ ಕೃಷ್ಣಮಹರರ್ಜುನಂ ಚ” (ಋ. ಮಂ. ೬-೧-೯-೧) ಎಂದು (ಬೆಳ್ಳಗೆ ಎಂಬ ಅರ್ಥದಲ್ಲಿ ಅರ್ಜುನಶಬ್ದವನ್ನು ಪ್ರಯೋಗಿಸಿರುವದು) ಕಂಡುಬರುವದರಿಂದ (ಹೀಗೆ ಅರ್ಥಮಾಡಿಕೊಳ್ಳಬೇಕು) - ಇದ್ದುಕೊಂಡಿರುವನು, ಇರವನ್ನು ಪಡೆದುಕೊಂಡಿರುವನು. ಆ (ಪ್ರಾಣಿಗಳಲ್ಲಿ) ಆ (ಈಶ್ವರನು) ಹೇಗೆ ಇದ್ದುಕೊಂಡಿರುವನು ? ಎಂದರೆ ಹೇಳುತ್ತಾನೆ. ಯಂತ್ರಾರೂಢವಾಗಿರುವ ಯಂತ್ರ ವನ್ನು ಆರೂಢವಾಗಿರುವಂತೆ ‘ಏರಿರುವಂತೆ’ (ದೇಹಗಳಲ್ಲಿ ಸೇರಿರುವ) ಎಂದು ಇವ

1. ಮ|| ಮೈ||ಗಳಲ್ಲಿಲ್ಲ.

2. ‘ಯನ್ತ್ರಾರೂಢಾನಿವ’ ಮ|| ಮೈ||

3. ಮ|| ಮೈ|| ಗಳಲ್ಲಿಲ್ಲ.

4. ‘ಇವಶಬ್ದಃ ಅತ್ರ’ ಮ|| ಮೈ|| ವಾ||

(ಅಂತೆ ಎಂಬರ್ಥದ) ಶಬ್ದವನ್ನು ಅಧ್ಯಾಹಾರಮಾಡಿಕೊಳ್ಳಬೇಕು ; ಎಲ್ಲಾ ಭೂತಗಳನ್ನೂ 'ಭ್ರಾಮಯನ್' ತಿರುಗಿಸುತ್ತಾ (ಇರುತ್ತಾನೆ). ಹೇಗೆ ಮರದಿಂದ ಮಾಡಿರುವ ಮನುಷ್ಯರೇ (ಗೊಂಬೆಗಳೇ) ಮುಂತಾದವು (ಯಂತ್ರಗಳನ್ನು ಏರಿರುವವೋ) ಹಾಗೆ ಯಂತ್ರಾರೂಢವಾಗಿರುವ (ಪ್ರಾಣಿಗಳನ್ನು) ಮಾಯೆಯಿಂದ ಕಪಟದಿಂದ¹ ತಿರುಗಿಸುತ್ತಾ ಇರುತ್ತಾನೆ ಎಂದು ಸಂಬಂಧವನ್ನು (ಮಾಡಿಕೊಳ್ಳಬೇಕು).

ತಮೇವ ಶರಣಂ ಗಚ್ಛ ಸರ್ವಭಾವೇನ ಭಾರತ |

ತತ್ಪ್ರಸಾದಾತ್ ಪರಾಂ ಶಾಂತಿಂ ಸ್ಥಾನಂ ಪ್ರಾಪ್ಸ್ಯಸಿ ಶಾಶ್ವತಮ್ ||೬೨||

೬೨. ಎಲೈ ಭಾರತನೇ, ಸರ್ವಭಾವದಿಂದಲೂ ಆತನನ್ನೇ ಶರಣು ಹೊಂದು. ಆತನ ಪ್ರಸಾದದಿಂದ ಪರಮಶಾಂತಿಯನ್ನೂ ಶಾಶ್ವತವಾದ ಸ್ಥಾನವನ್ನೂ ಪಡೆಯುವೆ.

(ಭಾಷ್ಯ)

೧೧೧೨. ತಮೇವ ಈಶ್ವರಂ ಶರಣಮ್ ಆಶ್ರಯಂ ಸಂಸಾರಾರ್ಥಹರಣಾರ್ಥಂ ಗಚ್ಛ ಆಶ್ರಯ ಸರ್ವಭಾವೇನ ಸರ್ವಾತ್ಮನಾ ಹೇ ಭಾರತ² | ತತಃ ತತ್ಪ್ರಸಾದಾತ್ ಈಶ್ವರಾನುಗ್ರಹಾತ್ ಪರಾಂ ಪ್ರಕೃಷ್ಟಾಂ ಶಾಂತಿಮ್ ಉಪರತಿಂ ಸ್ಥಾನಂ ಚ ಮಮ ವಿಷ್ಣೋಃ ಪರಮಂ ಪದಮ್ ಅವಾಪ್ಸ್ಯಸಿ ಶಾಶ್ವತಂ ನಿತ್ಯಮ್ ||೬೨||

(ಭಾಷ್ಯಾರ್ಥ)

ಅದೇ ಈಶ್ವರನನ್ನು ಸಂಸಾರದ ಸಂಕಟವನ್ನು ತೊಲಗಿಸುವದಕ್ಕೆ ಶರಣವನ್ನಾಗಿ ಆಶ್ರಯವಾಗಿ ಸೇರಿಕೊ. ಎಲೈ ಭಾರತನೇ, ಸರ್ವಭಾವದಿಂದಲೂ ಎಲ್ಲಾ ಬಗೆಯಿಂದಲೂ ಆಶ್ರಯಿಸು. ಬಳಿಕ ಆತನ ಪ್ರಸಾದದಿಂದ ಈಶ್ವರನ ಅನುಗ್ರಹದಿಂದ ಪರಮಶಾಂತಿಯನ್ನು ಹೆಚ್ಚಿನ ಉಪರತಿಯನ್ನು ಶಾಶ್ವತವಾದ ನಿತ್ಯವಾದ ಸ್ಥಾನವನ್ನು ವಿಷ್ಣುವಾದ ನನ್ನ ಪರಮಪದವನ್ನು³ ಪಡೆಯುವೆ.

1. ಅಜ್ಞಾನನಿಮಿತ್ತವಾಗಿಯೇ ಸಂಸಾರವಾಗಿರುವದೆಂಬುದನ್ನು 'ಮಾಯೆಯಿಂದ' ಎಂಬ ಮಾತು ಸೂಚಿಸುವದು.

2. 'ಭರತಾನ್ವಯ' ಎಂದು ಹೆಚ್ಚಾಗಿ ಮ||

3. ಕ. ೧-೨-೯ರ ಸೂಚನೆ.

ಉಪಸಂಹಾರ

ಇತಿ ತೇ ಜ್ಞಾನಮಾಖ್ಯಾತಂ ಗುಹ್ಯಾದ್ಗುಹ್ಯತರಂ ಮಯಾ |

ವಿಮೃಶ್ಯೈತದಶೇಷೇಣ ಯಥೇಚ್ಛಸಿ ತಥಾ ಕುರು

||೬೩||

೬೩. ಹೀಗೆ ಗುಹ್ಯಕ್ಕಿಂತಲೂ ಗುಹ್ಯತರವಾದ ಜ್ಞಾನವು ನನ್ನಿಂದ ಹೇಳಲ್ಪಟ್ಟಿರುತ್ತದೆ. ಇದನ್ನು ಅಶೇಷವಾಗಿ ವಿಮರ್ಶೆ ಮಾಡಿ ನಿನಗೆ ಹೇಗೆ ಇಚ್ಛೆಯಾಗುವದೋ ಹಾಗೆ ಮಾಡು.

(ಭಾಷ್ಯ)

೧೧೧೮. ಇತಿ ಏತತ್ ತೇ ತುಭ್ಯಂ ಜ್ಞಾನಮ್ ಆಖ್ಯಾತಂ ಕಥಿತಂ ಗುಹ್ಯಾತ್ ಗೋಪ್ಯಾತ್ ಗುಹ್ಯತರಮ್ ಅತಿಶಯೇನ ಗುಹ್ಯಂ ರಹಸ್ಯಮ್ ಇತ್ಯರ್ಥಃ | ಮಯಾ ಸರ್ವಜ್ಞೇನ ಈಶ್ವರೇಣ | ವಿಮೃಶ್ಯ ವಿಮರ್ಶನಮ್ ಆಲೋಚನಂ ಕೃತ್ವಾ ಏತತ್ ಯಥೋಕ್ತಂ ಶಾಸ್ತ್ರಮ್ ಅಶೇಷೇಣ ಸಮಸ್ತಂ ಯಥೋಕ್ತಂ ಚ ಅರ್ಥಜಾತಮ್ ಯಥಾ ಇಚ್ಛಸಿ ತಥಾ ಕುರು || ೬೩ ||

(ಭಾಷ್ಯಾರ್ಥ)

ಹೀಗೆ ನಿನಗೆ ಈ ಜ್ಞಾನವು ನನ್ನಿಂದ ಸರ್ವಜ್ಞನಾದ ಈಶ್ವರನಿಂದ, ಹೇಳಲ್ಪಟ್ಟಿರುತ್ತದೆ, ತಿಳಿಸಲ್ಪಟ್ಟಿರುತ್ತದೆ. (ಇದು) ಗುಹ್ಯಕ್ಕಿಂತಲೂ ಗುಟ್ಟಿಗಿಂತಲೂ ಗುಹ್ಯತರವು ಹೆಚ್ಚು ಗುಹ್ಯವು, ಗುಟ್ಟು ಎಂದರ್ಥ.¹ ಇದನ್ನು ಮೇಲೆ ಹೇಳಿರುವ ಶಾಸ್ತ್ರವನ್ನು ಅಶೇಷವಾಗಿ ಸಂಪೂರ್ಣವಾಗಿ (ಈ) ಮೇಲೆ ಹೇಳಿದ ಅರ್ಥಸಮೂಹವನ್ನು ವಿಮರ್ಶಿಸಿ ವಿಮರ್ಶನವನ್ನು ಆಲೋಚನೆಯನ್ನು ಮಾಡಿ ನಿನಗೆ ಹೇಗೆ ಇಚ್ಛೆಯಾಗುವದೋ ಹಾಗೆ ಮಾಡು.

(ಭಾಷ್ಯ)

೧೧೧೯. ಭೂಯೋಽಪಿ ಮಯಾ ಉಚ್ಯಮಾನಂ ಶೃಣು -

(ಭಾಷ್ಯಾರ್ಥ)

ಮತ್ತೂ ನಾನು ಹೇಳುವದನ್ನು ಕೇಳು :-

ಸರ್ವಗುಹ್ಯತಮಂ ಭೂಯಃ ಶೃಣು ಮೇ ಪರಮಂ ವಚಃ |

ಇಷ್ಟೋಽಸಿ ಮೇ ದೃಢಮಿತಿ ತತೋ ವಕ್ತಾಮಿ ತೇ ಹಿತಮ್

||೬೪||

1. ಅಧಿಕಾರಿಗಳಿಗೆ ಮಾತ್ರ ತಿಳಿಯತಕ್ಕದ್ದು.

೬೪. ಸರ್ವಗುಹ್ಯತಮವಾದ ನನ್ನ ಪರಮವಚನವನ್ನು ಮತ್ತೊಮ್ಮೆ ಕೇಳು. ನೀನು ದೃಢವಾಗಿ ಇಷ್ಟನಾಗಿರುವೆ, ಆದ್ದರಿಂದ ನಿನಗೆ ಹಿತವನ್ನು ಹೇಳುವೆನು.

(ಭಾಷ್ಯ)

೧೧೨೦. ಸರ್ವಗುಹ್ಯತಮಂ ಸರ್ವಗುಹ್ಯೇಭ್ಯಃ ಅತ್ಯಂತಗುಹ್ಯತಮಮ್ ಅತ್ಯಂತರಹಸ್ಯಮ್ - ಉಕ್ತಮಪಿ ಅಸಕ್ಯತ್ - ಭೂಯಃ ಪುನಃ ಶೃಣು ಮೇ ಮಮ ಪರಮಂ ಪ್ರಕೃಷ್ಟಂ ವಚಃ ವಾಕ್ಯಮ್ | ನ ಭಯಾತ್ ನಾಪಿ ಅರ್ಥಕಾರಣಾತ್ ವಾ ವಕ್ಷಾಮಿ | ಕಿಂ ತರ್ಹಿ ಇಷ್ಟಃ ಪ್ರಿಯಃ ಅಸಿ ಮೇ ಮಮ ದೃಢಮ್ ಅವ್ಯಭಿಚಾರೇಣ ಇತಿ ಕೃತ್ವಾ ತತಃ ತೇನ ಕಾರಣೇನ ವಕ್ಷಾಮಿ ಕಥಯಿಷ್ಯಾಮಿ ತೇ ಹಿತಂ ಪರಂ ಜ್ಞಾನಪ್ರಾಪ್ತಿಸಾಧನಮ್ | ತದ್ ಹಿ ಸರ್ವಹಿತಾನಾಂ ಹಿತತಮಮ್ ||೬೪||

(ಭಾಷ್ಯಾರ್ಥ)

ಸರ್ವಗುಹ್ಯತಮವಾದ ಗುಟ್ಟಾಗಿರುವವುಗಳಲ್ಲೆಲ್ಲ ಹೆಚ್ಚಿನ ಗುಟ್ಟಾದ ಅತ್ಯಂತ ರಹಸ್ಯವನ್ನು, ಎಷ್ಟೋ ಸಲ ಹೇಳಿರುವೆನಾದರೂ ಮತ್ತೂ ಒಮ್ಮೆ (ಹೇಳುವೆನು) ಕೇಳು. (ಇದು ಮೇ = ಮಮ) ನನ್ನ ಪರಮವಾದ ಹೆಚ್ಚಿನ ವಚನವು, ವಾಕ್ಯವು. ಅಂಜಿಕೆಯಿಂದಲಾಗಲಿ ಪ್ರಯೋಜನ(ವಾಗಬೇಕೆಂಬ) ಕಾರಣದಿಂದಲಾಗಲಿ ಹೇಳುವದಿಲ್ಲ ; ಮತ್ತೇನೆಂದರೆ (ಮೇ = ಮಮ) ನನಗೆ ದೃಢವಾಗಿ ತಪ್ಪದೆ ಇಷ್ಟನು, ಪ್ರಿಯನು ಎಂದಿಟ್ಟುಕೊಂಡು, ಆದ್ದರಿಂದ ಆ ಕಾರಣದಿಂದ, ನಿನಗೆ ಹಿತವಾದದ್ದನ್ನು ಜ್ಞಾನವನ್ನು ಪಡೆದುಕೊಳ್ಳುವದಕ್ಕೆ ಬೇಕಾದ ಹೆಚ್ಚಿನ ಸಾಧನವನ್ನು ಹೇಳುವೆನು, ತಿಳಿಸುವೆನು ; ಏಕೆಂದರೆ ಅದೇ ಹಿತಗಳಲ್ಲೆಲ್ಲ ಹೆಚ್ಚುಹಿತವಾಗಿರುವದು.¹

(ಭಾಷ್ಯ)

೧೧೨೧. ಕಿಂ ತತ್ ಇತಿ ? ಆಹ -

(ಭಾಷ್ಯಾರ್ಥ)

ಅದು ಯಾವದು ? ಎಂದರೆ ಹೇಳುತ್ತಾನೆ :-

ಮನ್ಮನಾ ಭವ ಮದ್ಭಕ್ತೋ ಮದ್ಯಾಜೀ ಮಾಂ ನಮಸ್ಕರು |

ಮಾಮೇವೈಷ್ಯಸಿ ಸತ್ಯಂ ತೇ ಪ್ರತಿಜಾನೇ ಪ್ರಿಯೋಽಸಿ ಮೇ ||೬೫||

೬೫. ನನ್ನಲ್ಲಿಯೇ ಮನಸ್ಸಿರುವವನಾಗಿರು, ನನ್ನ ಭಕ್ತನಾಗಿರು, ನನ್ನ

1. ಕೌ. ಉ. ೩-೧೦ ಸೂಚನೆ.

ಯಾಗವನ್ನೇ ಮಾಡುತ್ತಿರು, ನನ್ನನ್ನು ನಮಸ್ಕರಿಸು, ನನ್ನನ್ನೇ ಸೇರುವೆ. ಸತ್ಯವಾಗಿ ಪ್ರತಿಜ್ಞೆ ಮಾಡುತ್ತೇನೆ, ನೀನು ನನಗೆ ಪ್ರಿಯನಾಗಿರುತ್ತೀಯೆ.

(ಭಾಷ್ಯ)

೧೧೨೧. ಮನ್ಮನಾ ಭವ ಮಚ್ಚಿತ್ತೋ ಭವ | ಮದ್ಭಕ್ತೋ ಭವ ಮದ್ಭಜನೋ ಭವ | ಮದ್ಯಾಜೀ ಮದ್ಯಜನಶೀಲೋ ಭವ | ಮಾಂ ನಮಸ್ಕರು, ನಮಸ್ಕಾರಮಪಿ ಮಮೈವ ಕುರು | ತತ್ರ ಏವಂ ವರ್ತಮಾನಃ ವಾಸುದೇವೇ ಏವ ಸಮರ್ಪಿತ-ಸಾಧ್ಯಸಾಧನಪ್ರಯೋಜನಃ ಮಾಮೇವ ಏಷ್ಯಸಿ ಆಗಮಿಷ್ಯಸಿ | ಸತ್ಯಂ ತೇ ತವ ಪ್ರತಿಜಾನೇ ಸತ್ಯಾಂ ಪ್ರತಿಜ್ಞಾಂ ಕರೋಮಿ ಏತಸ್ಮಿನ್ ವಸ್ತುನಿ ಇತ್ಯರ್ಥಃ | ಯತಃ ಪ್ರಿಯಃ ಅಸಿ ಮೇ | ಏವಂ ಭಗವತಃ ಸತ್ಯಪ್ರತಿಜ್ಞತ್ವಂ ಬುದ್ಧ್ವಾ ಭಗವದ್ಭಕ್ತೇಃ ಅವಶ್ಯಂಭಾವಿಮೋಕ್ಷಫಲಮ್ ಅವಧಾರ್ಯ ಭಗವಚ್ಚರಣೈಕಪರಾಯಣೋ ಭವೇತ್ ಇತಿ ವಾಕ್ಯಾರ್ಥಃ ||೬೫||

(ಭಾಷ್ಯಾರ್ಥ)

ನನ್ನಲ್ಲಿ ಮನಸ್ಸಿರುವವನಾಗು, ನನ್ನಲ್ಲಿಯೇ ಚಿತ್ತವುಳ್ಳವನಾಗಿರು ; ನನ್ನ ಭಕ್ತನಾಗಿರು, ನನ್ನನ್ನೇ ಭಜನೆಮಾಡುತ್ತಿರುವನಾಗು ; ಮದ್ಯಾಜಿಯಾಗಿರು, ನನ್ನ ಯಾಗವನ್ನು ಮಾಡುವ ಸ್ವಭಾವದವನಾಗಿರು ; ನನ್ನನ್ನೇ ನಮಸ್ಕರಿಸು, ನಮಸ್ಕಾರ ವನ್ನೂ ನನಗೇ ಮಾಡು. ಇಲ್ಲಿ ಹೀಗೆ ಇರುವವನಾಗಿ ವಾಸುದೇವನಲ್ಲಿಯೇ ಸಾಧ್ಯ ವನ್ನೂ ಸಾಧನವನ್ನೂ ಪ್ರಯೋಜನವನ್ನೂ ಸಮರ್ಪಿಸುತ್ತಿದ್ದರೆ ನನ್ನನ್ನೇ ಸೇರುವೆ, (ನನ್ನ ಬಳಿಗೇ) ಬರುವೆ. ಈ ವಿಷಯದಲ್ಲಿ ಸತ್ಯವಾಗಿ ನಿನಗೆ (ಪ್ರತಿಜಾನೇ) ಪ್ರತಿಜ್ಞೆಮಾಡಿ (ಹೇಳುತ್ತೇನೆ) ಎಂದರ್ಥ. ಏಕೆಂದರೆ ನನಗೆ ಪ್ರಿಯನಾಗಿರುವೆ.

ಈ ರೀತಿಯಲ್ಲಿ ಭಗವಂತನು ಸತ್ಯವಾಗಿ ಹೇಳಿರುತ್ತಾನೆಂದು ಅರಿತುಕೊಂಡು ಭಗವದ್ಭಕ್ತಿಗೆ ಮೋಕ್ಷಫಲವು ಅವಶ್ಯವಾಗಿ ಆಗಿಯೇ ತೀರುವದೆಂದು ನಿಶ್ಚಯಿಸಿ ಭಗವಂತನನ್ನು ಶರಣುಹೊಗುವದೊಂದರಲ್ಲಿಯೇ ತತ್ಪರನಾಗಿರಬೇಕು ಎಂದು ವಾಕ್ಯಾರ್ಥವು.

(ಭಾಷ್ಯ)

೧೧೨೩. ಕರ್ಮಯೋಗನಿಷ್ಠಾಯಾಃ ಪರಮರಹಸ್ಯಮ್ ಈಶ್ವರಶರಣತಾಮ್ ಉಪಸಂಹೃತ್ಯ ಅಥ ಇದಾನೀಂ ಕರ್ಮಯೋಗನಿಷ್ಠಾಫಲಂ ಸಮ್ಯಗ್ ಶರ್ತನಮ್ ಸರ್ವವೇದಾನ್ತವಿಹಿತಂ¹ ವಕ್ತವ್ಯಮ್ ಇತ್ಯಾಹ -

1 'ಸರ್ವವೇದಾನ್ತಸಾರವಿಹಿತಮ್' ಎಂಬ ಅ|| ಮ|| ಮೈ|| ಗಳಲ್ಲಿ 'ಸಾರ' ಹೆಚ್ಚು.

(ಭಾಷ್ಯಾರ್ಥ)

ಕರ್ಮಯೋಗನಿಷ್ಠೆಯ ಪರಮರಹಸ್ಯವಾದ ಈಶ್ವರಶರಣತ್ವವನ್ನು ಉಪಸಂಹಾರಮಾಡಿ ಇನ್ನು ಈಗ ಕರ್ಮಯೋಗನಿಷ್ಠೆಯ ಫಲವಾದ ಸರ್ವವೇದಾಂತಗಳಲ್ಲಿಯೂ ಹೇಳಿರುವ ಸಮ್ಯಗ್ಜ್ಞಾನವನ್ನು ಹೇಳಬೇಕೆಂದು (ಈ ವಾಕ್ಯವನ್ನು) ಹೇಳುತ್ತಾನೆ :-

ಸರ್ವಧರ್ಮಾನ್ ಪರಿತ್ಯಜ್ಯ ಮಾಮೇಕಂ ಶರಣಂ ವ್ರಜ |

ಅಹಂ ತ್ವಾ ಸರ್ವಪಾಪೇಭ್ಯೋ ಮೋಕ್ಷಯಿಷ್ಯಾಮಿ ಮಾ ಶುಚಃ ||೬೬||

೬೬. ಸರ್ವಧರ್ಮಗಳನ್ನೂ ಬಿಟ್ಟು ನನ್ನನ್ನೊಬ್ಬನನ್ನೇ ಶರಣು ಹೊಂದು, ನಾನು ನಿನ್ನನ್ನು ಸರ್ವಪಾಪಗಳಿಂದಲೂ ಬಿಡುಗಡೆಮಾಡಿಸುವೆನು, ಶೋಕಿಸಬೇಡ.

(ಭಾಷ್ಯ)

೧೧೨೪. ಸರ್ವಧರ್ಮಾನ್ | ಸರ್ವೇ ಚ ತೇ ಧರ್ಮಾಶ್ಚ ಸರ್ವಧರ್ಮಾಃ | ತಾನ್ | ಧರ್ಮಶಬ್ದೇನ ಅತ್ರ ಅಧರ್ಮೋಽಪಿ ಗೃಹ್ಯತೇ | ನೈಷ್ಕರ್ಮ್ಯಸ್ಯ ವಿವಕ್ಷಿತತ್ವಾತ್ | 'ನಾವಿರತೋ ದುಶ್ಚರಿತಾತ್' (ಕ. ೧-೨-೨೪) 'ತ್ಯಜ ಧರ್ಮಮಧರ್ಮಂ ಚ' (ಮೋ. ಧ. ೩೨೯-೪೦) ಇತ್ಯಾದಿಶ್ರುತಿಸ್ತೃತಿಭ್ಯಃ | ಸರ್ವಧರ್ಮಾನ್ ಪರಿತ್ಯಜ್ಯ | ಸಂನ್ಯಸ್ಯ ಸರ್ವಕರ್ಮಾಣಿ ಇತ್ಯೇತತ್ | ಮಾಮ್ ಏಕಂ ಸರ್ವಾತ್ಮಾನಂ ಸಮಂ ಸರ್ವಭೂತಸ್ಥಮ್ ಈಶ್ವರಮ್ ಅಚ್ಯುತಂ ಗರ್ಭಜನ್ಮಜರಾಮರಣವರ್ಜಿತಂ¹ 'ಅಹಮೇವ' ಇತ್ಯೇವಂ ಶರಣಂ ವ್ರಜ | 'ನ ಮತ್ತೋಽನ್ಯದಸ್ತಿ' ಇತ್ಯವಧಾರಯ ಇತ್ಯರ್ಥಃ | ಅಹಂ ತ್ವಾ ತ್ವಾಮ್ ಏವಂ ನಿಶ್ಚಿತಬುದ್ಧಿಂ ಸರ್ವಪಾಪೇಭ್ಯಃ ಸರ್ವಧರ್ಮಧರ್ಮಬನ್ಧನರೂಪೇಭ್ಯಃ ಮೋಕ್ಷಯಿಷ್ಯಾಮಿ ಸ್ವಾತ್ಮಭಾವಪ್ರಕಾಶೀಕರಣೇನ² | ಉಕ್ತಂ ಚ 'ನಾಶಯಾಮ್ಯಾತ್ಮಭಾವಸ್ಥೋಜ್ಞಾನದೀಪೇನ ಭಾಸ್ವತಾ' (೧೦-೧೧) ಇತಿ | ಅತಃ ಮಾ ಶುಚಃ, ಶೋಕಂ ಮಾ ಕಾರ್ಷೀಃ ಇತ್ಯರ್ಥಃ ||

(ಭಾಷ್ಯಾರ್ಥ)

ಸರ್ವಧರ್ಮಗಳನ್ನೂ : ಸರ್ವಧರ್ಮಗಳು ಎಂದರೆ ಎಲ್ಲಾ ಧರ್ಮಗಳು ; ಅವನ್ನು (ಎಂದರ್ಥ). ಇಲ್ಲಿ ಧರ್ಮವೆಂಬ ಮಾತಿನಿಂದ ಅಧರ್ಮವನ್ನೂ

1. ಮ|| ಮೈ|| ಗಳಲ್ಲಿಲ್ಲ.

2. 'ಪ್ರಕಾಶಕರಣೇನ' ಮ||

ತೆಗೆದುಕೊಳ್ಳಬೇಕು ; ಏಕೆಂದರೆ (ಇಲ್ಲಿ) ನೈಷ್ಕರ್ಮ್ಯವನ್ನು ಹೇಳಬೇಕೆಂದು ಹೊರಟಿರುತ್ತದೆ.¹ “ಕೆಟ್ಟ ನಡತೆಯನ್ನು ಬಿಟ್ಟವನಲ್ಲದವನು..... (ಪ್ರಜ್ಞಾನದಿಂದ ಈ ಆತ್ಮನನ್ನು ಪಡೆಯಲಾರನು)” (ಕ. ೧-೨-೨೪), “ಧರ್ಮವನ್ನು ಬಿಡು, ಅಧರ್ಮವನ್ನೂ (ಬಿಡು)” (ಮೋ. ಧ. ೩೨೯-೪೦) ಮುಂತಾದ ಶ್ರುತಿಸ್ಮೃತಿಗಳು (ಇದಕ್ಕೆ ಆಧಾರವು. ಹೀಗೆ) ಸರ್ವಧರ್ಮಗಳನ್ನೂ ಬಿಟ್ಟು, ಸರ್ವಕರ್ಮಗಳನ್ನೂ ಸಂನ್ಯಾಸಮಾಡಿ² ಎಂದು ಅಭಿಪ್ರಾಯ.

ನನ್ನೊಬ್ಬನನ್ನೇ ಸರ್ವರ ಆತ್ಮನೂ (ಎಲ್ಲರಲ್ಲಿಯೂ) ಸಮನೂ ಸರ್ವ ಭೂತಗಳಲ್ಲಿಯೂ ಇರುವವನೂ ಈಶ್ವರನೂ ಅಚ್ಯುತನೂ, ಗರ್ಭ, ಜನ್ಮ, ಮುಪ್ಪು, ಸಾವು - ಇವುಗಳಿಲ್ಲದವನೂ ಆಗಿರುವ ನನ್ನೊಬ್ಬನನ್ನೇ ‘ನಾನೇ ಆತನು’ ಎಂದು ಶರಣವನ್ನು ಹೊಂದು. ‘ನನಗಿಂತ ಬೇರೆ (ಯಾವದೂ) ಇಲ್ಲ’ ಎಂದು ನಿಶ್ಚಯಿಸಿಕೊಂಡು ದರ್ಶನ.³

ಹೀಗೆ ಬುದ್ಧಿಯಲ್ಲಿ ನಿಶ್ಚಯಿಸಿಕೊಂಡಿರುವ (ತ್ವಾ = ತ್ವಾಮ್) ನಿನ್ನನ್ನು ನಾನು ಸರ್ವಪಾಪಗಳಿಂದಲೂ ಎಲ್ಲಾ ಧರ್ಮಗಳ ಮತ್ತು ಅಧರ್ಮಗಳ ಬಂಧನರೂಪವಾದ ಎಲ್ಲಾ ಪಾಪಗಳಿಂದಲೂ⁴ ನಿನ್ನ ಆತ್ಮಸ್ವರೂಪವನ್ನು ಬೆಳಗಿಸಿಕೊಡುವದರಿಂದ, ಬಿಡುಗಡೆಮಾಡಿಸುವೆನು. “ಅವರ ಆತ್ಮಭಾವಸ್ಥನಾಗಿ ಬೆಳಗುವ ಜ್ಞಾನದೀಪದಿಂದ (ಅಜ್ಞಾನಜವಾದ ತಮಸ್ಸನ್ನು) ನಾಶಗೊಳಿಸುವೆನು” (೧೦-೧೧) ಎಂದು (ಹಿಂದೆ) ಹೇಳಿಯೂ ಇರುತ್ತದೆ. ಆದ್ದರಿಂದ ಶೋಕಿಸಬೇಡ ಶೋಕವನ್ನು ಮಾಡಬೇಡ ಎಂದರ್ಥ.

1. ಧರ್ಮಗಳನ್ನು ಬಿಡು ಎಂಬ ಅಕ್ಷರಾರ್ಥವಷ್ಟನ್ನೇ ಹಿಡಿದರೆ ಅಧರ್ಮವನ್ನು ಮಾಡಿದರೂ ಚಿಂತೆಯಿಲ್ಲ ಎಂಬ ಅನಿಷ್ಟವಾದ ಅರ್ಥವು ಹೊರಡುವದು. ಆದ್ದರಿಂದ ಮುಂದೆ ಉದಾಹರಿಸಿರುವ ವಚನಗಳಿಗೂ ‘ಸರ್ವಕರ್ಮಾಣಿ ಮನಸಾ’ ಮುಂತಾದವಕ್ಕೂ ಅನುಗುಣವಾಗಿ ‘ಅಧರ್ಮಗಳನ್ನೂ ಬಿಡು’ ಎಂದು ಸೇರಿಸಿಕೊಳ್ಳಬೇಕು ಎಂದು ಭಾವ.

2. ಸರ್ವಕರ್ಮಸಂನ್ಯಾಸಪೂರ್ವಕವಾದ ಜ್ಞಾನನಿಷ್ಠೆಯಿಂದಲೇ ಮುಕ್ತಿ ಎಂಬುದನ್ನು ಉಪಸಂಹಾರಮಾಡಿದೆ ಎಂದು ಭಾವ. ಬೃ. ಭಾ. ಅವತರಣಿಕೆ ೨-೪.

3. ಅಕರ್ತೃತ್ವಜ್ಞಾನವಾದ ಬಳಿಕ ಉಪಾಸ್ಮೋಪಾಸಕಭಾವವಿರುವದಿಲ್ಲವಾದ್ದರಿಂದ ‘ಶರಣಂ ವ್ರಜ’ ಎಂಬುದಕ್ಕೆ ಇದೇ ಅರ್ಥ.

4. ಧರ್ಮವನ್ನೂ ಪಾಪವೆಂದು ಕರೆಯಬಹುದು. ಛಾಂ. ೮-೪-೧ನ್ನು ನೋಡಿ.

ಗೀತಾರ್ಥ ವಿಷಯಕವಾಗಿ ಚರ್ಚೆ

ವಿಚಾರದ ವಿಷಯ

(ಭಾಷ್ಯ)

೧೧೨೫. ಅಸ್ಮಿನ್¹ ಗೀತಾಶಾಸ್ತ್ರೇ ಪರಮನಿಶ್ಚಯಸಸಾಧನಂ ನಿಶ್ಚಿತಂ ಕಿಂ ಜ್ಞಾನಂ ಕರ್ಮ ವಾ,² ಆಹೋಸ್ವಿತ್ ಉಭಯಮಿತಿ³ ? ಕುತಃ ಸಂಶಯಃ⁴ ? 'ಯಜ್ಞಾತ್ವಾಮೃತಮಶ್ನುತೇ' (೧೩-೧೨) 'ತತೋ ಮಾಂ ತತ್ತ್ವತೋ ಜ್ಞಾತ್ವಾ ವಿಶತೇ ತದನಂತರಮ್' (೧೮-೫೫) ಇತ್ಯಾದೀನಿ ವಾಕ್ಯಾನಿ ಕೇವಲಾತ್ ಜ್ಞಾನಾತ್ ನಿಶ್ಚಯಸಪ್ರಾಪ್ತಿಂ ದರ್ಶಯಂತಿ | 'ಕರ್ಮಣ್ಯೇವಾಧಿಕಾರಸ್ತೇ' (೨-೪೭) 'ಕುರು ಕರ್ಮ್ಯವ' (೪-೧೫) ಇತ್ಯೇವಮಾದೀನಿ⁵ ಕರ್ಮಣಾಮ್ ಅವಶ್ಯಕರ್ತವ್ಯತಾಂ ದರ್ಶಯಂತಿ | ಏವಂ ಜ್ಞಾನಕರ್ಮಣೋಃ ಕರ್ತವ್ಯತೋಪದೇಶಾತ್ ಸಮುಚ್ಚಿತ ಯೋರಪಿ ನಿಶ್ಚಯಸಹೇತುತ್ವಂ ಸ್ಯಾತ್ ಇತಿ ಭವೇತ್ ಸಂಶಯಃ ಕಸ್ಯಚಿತ್⁶ | ಕಿಂ ಪುನರತ್ರ ಮೀಮಾಂಸಾಫಲಮ್ ? ನನ್ನೇತದೇವ ಏಷಾಮನ್ಯತಮಸ್ಯ ಪರಮ ನಿಶ್ಚಯಸಸಾಧನತ್ವಾವಧಾರಣಮ್ | ಅತಃ ವಿಸ್ತೀರ್ಣತರಂ⁷ ಮೀಮಾಂಸ್ಯಮ್ ಏತತ್ ||

(ಭಾಷ್ಯಾರ್ಥ)

(ಸಂಶಯ) :- ಈ ಗೀತಾಶಾಸ್ತ್ರದಲ್ಲಿ⁸ ಪರಮನಿಶ್ಚಯಸಕ್ಕೆ ಸಾಧನ ವೆಂದು ನಿಶ್ಚಯವಾದದ್ದು ಜ್ಞಾನವೋ, ಅಥವಾ ಕರ್ಮವೋ, ಅಥವಾ ಈ ಎರಡೂ (ಸೇರಿದ್ವಿಧ ?)

(ಪ್ರಶ್ನೆ) :- (ಈ) ಸಂಶಯವು ಏತರಿಂದ (ಬಂತು ?)

-
1. 'ಕಿಮಸ್ಮಿನ್' ಮ||
 2. 'ಕಿಂ ಕರ್ಮ' ನಿ||
 3. 'ಉಭಯಮಪೀತಿ' ಮ||
 4. 'ಸಂದೇಹಃ' ನಿ||
 5. 'ಕರ್ಮ್ಯವ ತಸ್ಮಾತ್ ತ್ವಮ್' ಇತ್ಯಾದೀನಿ ಮ||
 6. ಮ|| ಮೈ|| ಗಳಲ್ಲಿಲ್ಲ.
 7. 'ವಿಸ್ತೀರ್ಣತಮಮ್' ಮ||
 8. 'ಕಿಮಸ್ಮಿನ್..... ನಿಶ್ಚಿತಮ್' ಎಂಬ ಮ|| ಪಾಠಕ್ಕೆ "ಈ ಗೀತಾಶಾಸ್ತ್ರದಲ್ಲಿ ನಿಶ್ಚಯವಾದದ್ದು ಯಾವದು?" ಎಂದು ಅನುವಾದ.

(ಉತ್ತರ) :- “ಇದನ್ನು ಅರಿತರೆ ಅಮೃತವನ್ನು ಹೊಂದುತ್ತಾನೆ” (೧೩-೧೨)
 “ಅದರಿಂದ ನನ್ನನ್ನು ತತ್ತ್ವದಿಂದ ಅರಿತುಕೊಂಡು ಅನಂತರದಲ್ಲಿಯೇ ನನ್ನನ್ನು
 ಪ್ರವೇಶಿಸುತ್ತಾನೆ” (೧೮-೫೫) ಮುಂತಾದ ವಾಕ್ಯಗಳು ಬರಿಯ ಜ್ಞಾನದಿಂದ
 ನಿಶ್ಚಯಸವು ದೊರೆಯುವದೆಂದು ತಿಳಿಸುತ್ತವೆ. “ನಿನಗೆ ಕರ್ಮದಲ್ಲಿಯೇ
 ಅಧಿಕಾರವು” (೨-೪೭), “ಕರ್ಮವನ್ನೇ ಮಾಡು” (೪-೧೫) ಎಂಬಿವೇ
 ಮುಂತಾದವು ಕರ್ಮಗಳನ್ನು ಅವಶ್ಯಕವಾಗಿ ಮಾಡಬೇಕೆಂದು ತಿಳಿಸುತ್ತವೆ. ಹೀಗೆ
 ಜ್ಞಾನಕರ್ಮಗಳೆರಡನ್ನೂ, ಮಾಡತಕ್ಕದ್ದೆಂದು ಹೇಳಿರುವದರಿಂದ (ಇವೆರಡನ್ನೂ)
 ಸೇರಿಸಿ ಮಾಡುವದೂ ನಿಶ್ಚಯಸಕ್ಕೆ ಕಾರಣವಾಗಿರಬಹುದು ಎಂದು
 ಯಾವನಾದರೊಬ್ಬನಿಗೆ ಸಂಶಯವುಂಟಾಗಬಹುದು.

(ಪ್ರಶ್ನೆ) :- ಇನ್ನು ಈ (ವಿಷಯದಲ್ಲಿ) ವಿಚಾರಮಾಡಿದ್ದರಿಂದ (ಆಗುವ)
 ಫಲವು ಯಾವದು? ?

(ಉತ್ತರ) :- ಇವುಗಳಲ್ಲಿ ಇಂಥದೊಂದು ಪರಮನಿಶ್ಚಯಸಕ್ಕೆ ಸಾಧನವು
 ಎಂದು ಗೊತ್ತುಪಡಿಸುವದು ಎಂಬುದೇ ಅಲ್ಲವೆ ಪ್ರಯೋಜನವು? ಆದ್ದರಿಂದ ಇದನ್ನು
 ಬಹಳ ವಿಸ್ತಾರವಾಗಿ ವಿಚಾರಮಾಡಬೇಕು.²

ಸಿದ್ಧಾಂತ : ಜ್ಞಾನದಿಂದ ಮುಕ್ತಿ

(ಭಾಷ್ಯ)

೧೧೨೬. ಆತ್ಮಜ್ಞಾನಸ್ಯ ತು ಕೇವಲಸ್ಯ ನಿಶ್ಚಯಸಹೇತುತ್ವಮ್,
 ಭೇದಪ್ರತ್ಯಯನಿವರ್ತಕತ್ವೇನ ಕೈವಲ್ಯಫಲಾವಸಾಯಿತ್ವಾತ್³ | ಕ್ರಿಯಾಕಾರಕ
 ಫಲಭೇದಬುದ್ಧಿರವಿದ್ಯಾ⁴ ಆತ್ಮನಿ ನಿತ್ಯಪ್ರವೃತ್ತಾ⁵ | ‘ಮಮ ಕರ್ಮ, ಅಹಂ⁶ ಕರ್ತಾ,

1. ಸಂದಿಗ್ಧವಾಗಿದ್ದು ನಿರ್ಣಯದಿಂದ ಪ್ರಯೋಜನವುಂಟಾಗುವಂತೆ ಯಾವದು
 ಇರುವದೋ ಅದನ್ನು ವಿಚಾರಮಾಡಬೇಕು. ಪ್ರಕೃತದಲ್ಲಿ ಮೋಕ್ಷಕ್ಕೆ ಸಾಧನವು ಯಾವದೆಂಬುದು
 ಸಂದಿಗ್ಧವಾಗಿದೆ ಎಂದಾಯಿತು ; ಇದರ ವಿಚಾರದಿಂದ ಆಗುವ ಪ್ರಯೋಜನವೇನು ? - ಎಂದು
 ಪ್ರಶ್ನೆ.

2. ಈ ವಿಚಾರವನ್ನು ತೈ. ಶೀಕ್ಷಾವಲ್ಲಿಯ ಉಪಸಂಹಾರಭಾಷ್ಯದಲ್ಲಿಯೂ ಬೃ. ಭಾ
 ಭುಜ್ಯುಪ್ರಶ್ನೆಯ ಅವತರಣಿಕೆ, ೪-೫ರ ಉಪಸಂಹಾರ - ಇವುಗಳಲ್ಲಿಯೂ ಮಾಡಿದೆ.

3. ‘ಅವಸಾನತ್ವಾತ್’ ನಿ|| ವಾ||

4. ‘ಅವಿದ್ಯಯಾ’ ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

5. ‘ನಿತ್ಯಪ್ರತತಾ’ ಮ|| ಮೈ||

6. ‘ಅಸ್ಯ ಅಹಂ’ ಮ||

ಅಮುಷ್ಮೈ ಫಲಾಯ ಇದಂ ಕರ್ಮ ಕರಿಷ್ಯಾಮಿ' ಇತಿ ಇಯಮ್ ಅವಿದ್ಯಾ ಅನಾದಿಕಾಲಪ್ರವೃತ್ತಾ | ಅಸ್ಯ ಅವಿದ್ಯಾಯಾಃ ನಿವರ್ತಕಮ್ 'ಅಯಮಹಮಸ್ಮಿ ಕೇವಲಃ ಅಕರ್ತಾ ಅಕ್ರಿಯಃ ಅಫಲಃ ನ ಮತ್ತಃ ಅನ್ಯೋಽಸ್ಮಿ ಕಶ್ಚಿತ್' ಇತ್ಯೇವಂ-ರೂಪಮ್ ಆತ್ಮವಿಷಯಂ ಜ್ಞಾನಮ್ ಉತ್ಪದ್ಯಮಾನಮ್ | ಕರ್ಮಪ್ರವೃತ್ತಿ ಹೇತುಭೂತಾಯಾಃ ಭೇದಬುದ್ಧೇರ್ನಿವರ್ತಕತ್ವಾತ್ | (ತುಶಬ್ದಃ ಪಕ್ಷದ್ವಯ ವ್ಯಾವೃತ್ತಾರ್ಥಃ¹ | ನ ಕೇವಲೇಭ್ಯಃ ಕರ್ಮಭ್ಯಃ, ನ ಚ ಜ್ಞಾನಕರ್ಮಭ್ಯಾಂ ಸಮುಚ್ಚಿತಾಭ್ಯಾಂ ನಿಶ್ರೇಯಸಪ್ರಾಪ್ತಿಃ - ಇತಿ ಪಕ್ಷದ್ವಯಂ ನಿವರ್ತಯತಿ² |) ಅಕಾರ್ಯತ್ವಾಚ್ಚ ನಿಶ್ರೇಯಸಸ್ಯ ಕರ್ಮಸಾಧನತ್ವಾನುಪಪತ್ತಿಃ | ನ ಹಿ ನಿತ್ಯಂ ವಸ್ತು ಕರ್ಮಣಾ ಜ್ಞಾನೇನ ವಾ ಕ್ರಿಯತೇ ||

(ಭಾಷ್ಯಾರ್ಥ)

ಬರಿಯ ಆತ್ಮಜ್ಞಾನವೇ ಮುಕ್ತಿಗೆ ಕಾರಣವು ; ಏಕೆಂದರೆ ಅದು ಭೇದ ಪ್ರತ್ಯಯವನ್ನು ತೊಲಗಿಸಿ ಕೈವಲ್ಯವೆಂಬ ಫಲದಲ್ಲಿ ಕೊನೆಗಾಣುತ್ತದೆ. ಕ್ರಿಯಾಕಾರಕಫಲಭೇದಬುದ್ಧಿ ಎಂಬ ಅವಿದ್ಯೆಯು ಆತ್ಮನಲ್ಲಿ ಯಾವಾಗಲೂ ನಡೆದುಕೊಂಡು ಬಂದಿರುತ್ತದೆ. 'ನನಗೆ ಕರ್ಮವುಂಟು ; ನಾನು (ಅದಕ್ಕೆ) ಕರ್ತನು ; ಈ ಫಲಕ್ಕೋಸ್ಕರ ಕರ್ಮವನ್ನು ಮಾಡುವೆನು' ಎಂಬೀ ಅವಿದ್ಯೆಯು ಅನಾದಿಕಾಲ ದಿಂದ ನಡೆದುಕೊಂಡುಬಂದಿರುತ್ತದೆ.³ ಈ ಅವಿದ್ಯೆಯನ್ನು ತೊಲಗಿಸುವದು (ಇಗೊ) ಈ ನಾನು ಕೇವಲನಾಗಿ ಅಕರ್ತನಾಗಿ ಅಕ್ರಿಯನಾಗಿ ಅಫಲನಾಗಿರುವೆನು ; ನನಗಿಂತ ಬೇರೆ ಯಾವನೂ ಇಲ್ಲ' ಎಂಬೀ ರೂಪದಲ್ಲಿ ಹುಟ್ಟುವ ಆತ್ಮವಿಷಯವಾದ ಜ್ಞಾನವೇ ; ಏಕೆಂದರೆ (ಆ ಜ್ಞಾನವು) ಕರ್ಮದಲ್ಲಿ ತೊಡಗುವದಕ್ಕೆ ಕಾರಣವಾದ ಭೇದಬುದ್ಧಿಯನ್ನು ತೊಲಗಿಸುತ್ತದೆ. [(ಆತ್ಮಜ್ಞಾನಸ್ಯ ತು ಎಂಬ ಭಾಷ್ಯದಲ್ಲಿರುವ) ತುಶಬ್ದವು ಮಿಕ್ಕಿರಡು ಪಕ್ಷಗಳನ್ನೂ ತಳ್ಳಿಹಾಕುವದಕ್ಕೆ (ಪ್ರಯುಕ್ತ ವಾಗಿರುತ್ತದೆ). ಬರಿಯ ಕರ್ಮಗಳಿಂದಲೂ ಮೋಕ್ಷಪ್ರಾಪ್ತಿಯಿಲ್ಲ, ಜ್ಞಾನಕರ್ಮಗಳ

1. 'ಪಕ್ಷವ್ಯಾವೃತ್ತಾರ್ಥಃ' ಮ|| ಮೈ|| ವಾ||

2. ಕಂಸದಲ್ಲಿಟ್ಟಿರುವ ವಾಕ್ಯವು ಯಾವದೋ ವ್ಯಾಖ್ಯಾನದಿಂದ ಬಂದು ಇಲ್ಲಿಗೆ ಸೇರಿರಬೇಕೆಂದು ನಮಗೆ ತೋರುತ್ತದೆ. ಆ|| ವ್ಯಾಖ್ಯಾನದಲ್ಲಿ ಈ ವಾಕ್ಯಕ್ಕೂ ವಿವರಣೆ ಯಿರುವದರಿಂದ ಅವರ ಕಾಲಕ್ಕೂ ಈ ಭಾಷ್ಯಪಾಠವಿತ್ತೆಂದು ಹೇಳಬೇಕಾಗಿದೆ.

3. ಕ್ರಿಯಾಕಾರಕಫಲಭೇದಬುದ್ಧಿಯೇ ಅವಿದ್ಯೆ ಎಂದು ಈ ವಿವರಣವಾಕ್ಯದಲ್ಲಿರುವದರಿಂದ ಇದರ ಹಿಂದಿನ ಸಂಗ್ರಹವಾಕ್ಯದಲ್ಲಿಯೂ "ಕ್ರಿಯಾ..... ಬುದ್ಧಿರವಿದ್ಯಾ" ಎಂಬ ಮ|| ಮೈ|| ಪಾಠವೇ ಹೊಂದುತ್ತದೆ.

ಸಮುಚ್ಚಯದಿಂದಲೂ ಮೋಕ್ಷಪ್ರಾಪ್ತಿಯು ಇಲ್ಲ - ಎಂದು (ಈ) ಎರಡು ಪಕ್ಷಗಳನ್ನೂ ತಳ್ಳಿಹಾಕಿರುತ್ತದೆ.]¹ ಮೋಕ್ಷವು ಕಾರ್ಯವಲ್ಲವಾದ್ದರಿಂದಲೂ² (ಅದಕ್ಕೆ) ಕರ್ಮವು ಸಾಧನವೆಂಬುದು ಹೊಂದುವದಿಲ್ಲ. ನಿತ್ಯವಾದ ವಸ್ತು ಕರ್ಮದಿಂದಲಾಗಲಿ ಜ್ಞಾನದಿಂದಲಾಗಲಿ³ ಉಂಟಾಗಲಾರದಷ್ಟೆ ?

(ಭಾಷ್ಯ)

೧೧೨೨. ಕೇವಲಜ್ಞಾನಮಪಿ ಅನರ್ಥಕಂ ತರ್ಹಿ | ನ | ಅವಿದ್ಯಾನಿವರ್ತಕತ್ವೇ ಸತಿ ದೃಷ್ಟ್ಯಕೈವಲ್ಯಫಲಾವಸಾನತ್ವಾತ್ | ಅವಿದ್ಯಾತಮೋನಿವರ್ತಕಸ್ಯ ಜ್ಞಾನಸ್ಯ ದೃಷ್ಟಂ ಕೈವಲ್ಯಫಲಾವಸಾನತ್ವಮ್ | ರಜ್ಜ್ವಾದಿವಿಷಯೇ ಸರ್ಪಾದ್ಯಜ್ಞಾನತಮೋನಿವರ್ತಕ ಪ್ರದೀಪಪ್ರಕಾಶಫಲವತ್⁴ | ವಿನಿವೃತ್ತಸರ್ಪಾದಿವಿಕಲ್ಪ⁵ರಜ್ಜುಕೈವಲ್ಯಾವಸಾನಂ ಹಿ ಪ್ರಕಾಶಫಲಮ್ | ತಥಾ ಜ್ಞಾನಮ್⁶ | ದೃಷ್ಟ್ಯಾರ್ಥಾನಾಂ ಚ ಛಿದ್ರಿಯಾಗ್ನಿ-ಮನ್ಲನಾದೀನಾಂ ವ್ಯಾಪೃತಕರ್ತ್ರಾದಿಕಾರಕಾಣಾಂ ದ್ವೈಧೀಭಾವಾಗ್ನಿದರ್ಶನಾದಿಫಲಾತ್ ಅನ್ಯಫಲೇ ಕರ್ಮಾಂತರೇ⁷ ವ್ಯಾಪಾರಾನುಪಪತ್ತಿಯರ್ಥಾ ತಥಾ ದೃಷ್ಟ್ಯಾರ್ಥಯಾಂ ಜ್ಞಾನನಿಷ್ಠಾಕ್ರಿಯಾಯಾಂ ವ್ಯಾಪೃತಸ್ಯ ಜ್ಞಾತ್ರಾದಿಕಾರಕಸ್ಯ ಆತ್ಮಕೈವಲ್ಯಫಲಾತ್ ಅನ್ಯಫಲೇ ಕರ್ಮಾಂತರೇ ಪ್ರವೃತ್ತಿರನುಪಪನ್ನಾ ಇತಿ ನ ಜ್ಞಾನನಿಷ್ಠಾ ಕರ್ಮಸಹಿತಾ ಉಪಪದ್ಯತೇ | ಭುಜ್ಯಗ್ನಿಹೋತ್ರಾದಿಕ್ರಿಯಾವತ್ ಸ್ಯಾತ್ ಇತಿ ಚೇತ್ | ನ | ಕೈವಲ್ಯಫಲೇ ಜ್ಞಾನೇ ಕ್ರಿಯಾಫಲಾರ್ಥಿತ್ವಾನುಪಪತ್ತೇಃ | ಕೈವಲ್ಯಫಲೇ ಹಿ ಜ್ಞಾನೇ ಪ್ರಾಪ್ತೇ ಸರ್ವತಃಸಂಪ್ಲುತೋದಕೇ ಫಲೇ ಕೂಪತಡಾಗಾದಿಫಲಾರ್ಥಿತ್ವಾಭಾವವತ್, ಫಲಾಂತರೇ ತತ್ಸಾಧನಭೂತಾಯಾಂ ವಾ ಕ್ರಿಯಾಯಾಮ್ ಅರ್ಥಿತ್ವಾನುಪಪತ್ತಿಃ | ನ ಹಿ ರಾಜ್ಯಪ್ರಾಪ್ತಿಫಲೇ ಕರ್ಮಣಿ ವ್ಯಾಪೃತಸ್ಯ ಕ್ಷೇತ್ರಮಾತ್ರಪ್ರಾಪ್ತಿಫಲೇ⁸ ವ್ಯಾಪಾರಃ

1. ಈ ಭಾಷ್ಯದ ವಿಷಯಕ್ಕೆ ಮೂಲದ ಟಿಪ್ಪಣಿಯನ್ನು ನೋಡಿ.

2. ಮೋಕ್ಷವು ಕಾರ್ಯವಾದರೆ ಅನಿತ್ಯವಾಗುತ್ತದೆ ಎಂಬ ಯುಕ್ತಿಯನ್ನು ತೈ. ಭಾ. ಭಾ. ೨೩ ; ಬೃ. ಭಾ. ೩-೩-೧ ಇವುಗಳಲ್ಲಿಯೂ ಉಪಯೋಗಿಸಿದೆ.

3. ಜ್ಞಾನವು ಹೊಸದಾಗಿ ಮುಕ್ತಿಯನ್ನುಂಟುಮಾಡುವದಿಲ್ಲ ; ಇದ್ದದ್ದನ್ನೇ ತಿಳಿಸುತ್ತದೆ. ಇದನ್ನೇ ಮುಂದಿನ ಆಕ್ಷೇಪಸಮಾಧಾನಗಳಿಂದ ಸ್ಪಷ್ಟಗೊಳಿಸಲಾಗುತ್ತದೆ.

4. 'ಪ್ರಕಾಶವತ್' ಮ|| ಮೈ||

5. 'ಸರ್ಪವಿಕಲ್ಪ' ಮ||

6. ಮ|| ಮೈ|| ಗಳಲ್ಲಿಲ್ಲ.

7. 'ವಾ' ಶಬ್ದವು ಬೇಕಿಲ್ಲ.

8. ಇದರ ಮುಂದಿರುವ 'ಕ್ರಿಯಾ' ಬೇಕಿಲ್ಲ.

9. 'ಕ್ಷೇತ್ರಪ್ರಾಪ್ತಿಫಲೇ' ನಿ||

ಉಪಪದ್ಯತೇ,¹ ತದ್ವಿಷಯಂ ವಾ ಅರ್ಥಿತ್ವಮ್ | ತಸ್ಮಾತ್ ನ ಕರ್ಮಣೋಽಸ್ತಿ
ನಿಃಶ್ರೇಯಸಸಾಧನತ್ವಮ್ | ನ ಚ ಜ್ಞಾನಕರ್ಮಣೋಃ ಸಮುಚ್ಚಿತಯೋಃ² | ನಾಪಿ
ಜ್ಞಾನಸ್ಯ ಕೈವಲ್ಯಫಲಸ್ಯ ಕರ್ಮಸಹಾಯಾಪೇಕ್ಷಾ³ | ಅವಿದ್ಯಾನಿವರ್ತಕತ್ವೇನ
ವಿರೋಧಾತ್ | ನ ಹಿ ತಮಸ್ತಮಸೋ ನಿವರ್ತಕಮ್⁴ | ಅತಃ ಕೇವಲಮೇವ
ಜ್ಞಾನಂ ನಿಃಶ್ರೇಯಸಸಾಧನಮ್ ಇತಿ ||

(ಭಾಷ್ಯಾರ್ಥ)

(ಆಕ್ಷೇಪ) :- ಹಾಗಾದರೆ ಬರಿಯ ಜ್ಞಾನವೂ ವ್ಯರ್ಥವೆಂದಾಯಿತು !

(ಪರಿಹಾರ) :- ಹಾಗಲ್ಲ. ಏಕೆಂದರೆ ಅದು ಅವಿದ್ಯೆಯನ್ನು ತೊಲಗಿಸಲಾಗಿ
ದೃಷ್ಟವಾದ ಕೈವಲ್ಯವೆಂಬ ಫಲದಲ್ಲಿ ಕೊನೆಗಾಣುತ್ತದೆ.⁵ (ಇದರ ವಿವರ) :
ಅವಿದ್ಯೆಯೆಂಬ ಕತ್ತಲೆಯನ್ನು ತೊಲಗಿಸುವ ಜ್ಞಾನವು ಕೈವಲ್ಯವೆಂಬ ಫಲದಲ್ಲಿ
ಕೊನೆಗಾಣುವದೆಂಬುದು (ಅನುಭವದಲ್ಲಿ) ಕಂಡುಬರುತ್ತದೆ.⁶ ಹಗ್ಗವೇ ಮುಂತಾದ
ವಿಷಯದಲ್ಲಿ ಸರ್ಪವೇ ಮುಂತಾದ ಅಜ್ಞಾನದ ಕತ್ತಲೆಯ (ಕಾರ್ಯ)ವನ್ನು
ತೊಲಗಿಸುವ ದೊಡ್ಡದೀಪದಿಂದಾಗುವ ಪ್ರಕಾಶವೆಂಬ ಫಲದಂತೆ(ಯೇ ಇದು.
ಅಲ್ಲಿ) ಪ್ರಕಾಶವೆಂಬ ಫಲವು ಹಾವೇ ಮುಂತಾದ ಏಕಲ್ಪಗಳನ್ನು ತೊಲಗಿಸಿ
ಹಗ್ಗವೆಂಬುದೊಂದೇ ಉಳಿಯುವದರಲ್ಲಿ ಕೊನೆಗಾಣುವದಲ್ಲವೆ ? ಜ್ಞಾನವೂ

1. 'ವ್ಯಾಪಾರೋಪಪತ್ತಿಃ' ಎಂಬ ನಿ|| ಗು|| ಅ|| ಪಾಠಕ್ಕಿಂತ ಇದು ಮೇಲು.

2. "ತಸ್ಮಾತ್ ನ ನಿಃಶ್ರೇಯಸಸಾಧನಂ ಕರ್ಮ | ನ ಚ ಜ್ಞಾನಕರ್ಮಣೋಃ
ಸಮುಚ್ಚಯಃ" ಮ|| ಮೈ||

3. 'ಸಾಹಾಯ್ಯಾಪೇಕ್ಷಾ' ಎಂದು ಅ|| ಪಾಠ.

4. "ತಮೋಽಂತರಂ ನಿವರ್ತಯತಿ | ಏವಂ ನ ಕರ್ಮ ಅಜ್ಞಾನನಿವರ್ತಕಮ್" ಮ||

5. ಜ್ಞಾನವು ಅಜ್ಞಾನವನ್ನು ತೊಲಗಿಸುವದೆಂಬುದು ಕಂಡಿದೆ ; ಅದರಿಂದ
ಆತ್ಮಸ್ವರೂಪದಲ್ಲಿ ನೆಲೆನಿಲ್ಲುವದೆಂಬ ಫಲವಾಗುವದೂ ಕಂಡಿದೆ. ಹೀಗಿರುವಲ್ಲಿ ಜ್ಞಾನವು
ವ್ಯರ್ಥವೆಂಬ ಶಂಕೆಯು ಹೊಂದುವದಿಲ್ಲ ಎಂದು ಭಾವ. ಜ್ಞಾನವು ಮುಕ್ತಿಯನ್ನು ಹೊಸದಾಗಿ
ಉಂಟುಮಾಡುವದಿಲ್ಲವೆಂದು ಹೇಳಿದ್ದರಿಂದ ಅದು ವ್ಯರ್ಥವಾಯಿತೆಂಬ ಶಂಕೆಯು ಹುಟ್ಟಿತ್ತು.
ಆ ಶಂಕೆಗೆ ಅಜ್ಞಾನವನ್ನು ಕಳೆಯುವದೊಂದೇ ಅದರ ಕೆಲಸವೆಂಬ ಸಮಾಧಾನವನ್ನು ಹೇಳಿದೆ.

6. ಜ್ಞಾನವು ಅವಿದ್ಯೆಯನ್ನು ತೊಲಗಿಸುವದೆಂಬುದೂ ಉತ್ಪತ್ತಿಮಾತ್ರದಿಂದಲೇ ; ಅದು
ಯಾವದಾದರೊಂದು ಕೆಲಸವನ್ನು ಮಾಡಿ ತೊಲಗಿಸಬೇಕಾಗಿಲ್ಲ. ಬೃ.ಭಾ. ೧-೪-೭ರಲ್ಲಿ
"ಯದೈವ ಆತ್ಮಪ್ರತಿಪಾದಕವಾಕ್ಯಶ್ರವಣಾತ್ ಆತ್ಮವಿಷಯಂ ವಿಜ್ಞಾನಮ್ ಉತ್ಪದ್ಯತೇ...."
ಎಂಬ ವಾಕ್ಯವನ್ನು ನೋಡಿ.

ಇದರಂತೆಯೇ.¹ ದೃಷ್ಟವಾದ ಫಲವುಳ್ಳ ಕಡಿಯುವದೆಂಬ ಕ್ರಿಯೆ, ಬೆಂಕಿಯನ್ನು ಕಡೆಯುವದು - ಮುಂತಾದವುಗಳಲ್ಲಿ ವ್ಯಾಪೃತವಾಗಿರುವ ಕರ್ತೃವೇ ಮುಂತಾದ ಕಾರಕಗಳಿಗೆ ಎರಡು ಪಾಲಾಗುವದು, ಬೆಂಕಿಯನ್ನು ಕಾಣುವದು - ಮುಂತಾದ ಫಲಕ್ಕಿಂತ ಬೇರೆಯಾದ ಫಲವುಳ್ಳ ಮತ್ತೊಂದು ಕರ್ಮದಲ್ಲಿ ವ್ಯಾಪಾರವಿರುವದೆಂಬುದು ಹೇಗೆ ಹೊಂದುವದಿಲ್ಲವೋ ಅದರಂತೆ ದೃಷ್ಟಾರ್ಥವಾದ ಜ್ಞಾನನಿಷ್ಠೆ ಎಂಬ ಕ್ರಿಯೆಯಲ್ಲಿ ವ್ಯಾಪೃತವಾಗಿರುವ ಜ್ಞಾತೃವೇ ಮುಂತಾದ ಕಾರಕವು ಆತ್ಮಕೈವಲ್ಯವೆಂಬ ಫಲಕ್ಕಿಂತ ಬೇರೆಯಾದ ಫಲವುಳ್ಳ ಮತ್ತೊಂದು ಕರ್ಮದಲ್ಲಿ ತೊಡಗುವದೆಂಬುದು ಹೊಂದುವದಿಲ್ಲ.² ಆದ್ದರಿಂದ ಜ್ಞಾನನಿಷ್ಠೆಯು ಕರ್ಮಸಹಿತವಾಗಿರುವದೆಂಬುದು ಯುಕ್ತವಲ್ಲ.

(ಆಕ್ಷೇಪ) :- ಊಟಮಾಡುವ ಕ್ರಿಯೆ, ಅಗ್ನಿಹೋತ್ರವೇ ಮುಂತಾದ ಕ್ರಿಯೆ - ಇವುಗಳಂತೆ (ಮತ್ತೊಂದು ಕರ್ಮದಲ್ಲಿಯೂ ತೊಡಗ)ಬಹುದಲ್ಲ³ !

(ಪರಿಹಾರ) :- ಹಾಗಲ್ಲ. ಏಕೆಂದರೆ ಕೈವಲ್ಯವೆಂಬ ಫಲವುಳ್ಳ ಜ್ಞಾನ (ವಿರುವಲ್ಲಿ) ಕರ್ಮದ ಫಲವನ್ನು ಬಯಸುವದೆಂಬುದು ಹೊಂದುವದಿಲ್ಲ. ಕೈವಲ್ಯ ಫಲವನ್ನು (ಕೊಡುವ) ಜ್ಞಾನವು ದೊರಕಿದ ಮೇಲೆ - ಎಲ್ಲೆಲ್ಲಿಯೂ ನೀರಿರುವದೊಡ್ಡ ಜಲಾಶಯದ ಫಲವುಂಟಾದಾಗ ಕೆರೆ, ಕುಂಟೆ - ಮುಂತಾದವುಗಳಿಂದಂಟಾಗುವ ಫಲವನ್ನು ಬಯಸದೆ ಇರುವಂತೆ⁴ - ಮತ್ತೊಂದು ಫಲವನ್ನಾಗಲಿ ಅದಕ್ಕೆ ಸಾಧನವಾದ ಕ್ರಿಯೆಯನ್ನಾಗಲಿ ಬಯಸುವದೆಂಬುದು ಹೊಂದು

1. ಹಗ್ಗವನ್ನು ಕತ್ತಲೆಯಲ್ಲಿ ಬಗೆಬಗೆಯಾಗಿ ವಿಕಲ್ಪಿಸುತ್ತಿದ್ದದ್ದು, ಬೆಳಕಿನಿಂದ ನೋಡಿದಕೂಡಲೆ ಹಗ್ಗವೊಂದೇ ಉಳಿಯುವಂತೆ, ಆತ್ಮಜ್ಞಾನದಿಂದ ಆತ್ಮಕೈವಲ್ಯವು ದೊರಕುತ್ತದೆ - ಎಂದಭಿಪ್ರಾಯ. ಆದ್ದರಿಂದ ಜ್ಞಾನವು ವ್ಯರ್ಥವಲ್ಲ.

2. ಜ್ಞಾನವು ತನ್ನ ಫಲವನ್ನು ಕೊಟ್ಟಿರೂ ಆಮೇಲೆ ಯಾವದಾದರೊಂದು ಕರ್ಮವನ್ನು ಮಾಡಿದ ಹೊರತು ಮುಕ್ತಿಯಾಗಲಾರದು - ಎಂದು ಶಂಕೆಗೆ ಅಭಿಪ್ರಾಯವನ್ನು ಕಲ್ಪಿಸಿ ಈ ಪರಿಹಾರವನ್ನು ಹೇಳಿದೆ. ದೃಷ್ಟಫಲವುಳ್ಳ ಕ್ರಿಯೆಯು ಫಲವಾಗುತ್ತಲೂ ನಿಂತುಹೋಗುತ್ತದೆ ; ಆ ಫಲಕ್ಕಾಗಿಯೇ ಕ್ರಿಯೆಯನ್ನು ಮಾಡುತ್ತಾರಾದ್ದರಿಂದ ಫಲವು ದೊರೆತಮೇಲೂ ಮತ್ತೊಂದು ಕ್ರಿಯೆಯು ಬೇಕೆಂಬ ಇಚ್ಛೆಯುಂಟಾಗಲು ಕಾರಣವಿಲ್ಲ ಎಂದು ಭಾವ.

3. ತೃಪ್ತಿಫಲವುಳ್ಳ ಊಟದಲ್ಲಿ ತೊಡಗಿರುವವನು ಸ್ವರ್ಗಾದಿಫಲವುಳ್ಳ ಅಗ್ನಿಹೋತ್ರದಲ್ಲಿಯೂ ತೊಡಗಿರಬಹುದು. ಹೀಗೆಯೇ ಜ್ಞಾನನಿಷ್ಠೆಯಲ್ಲಿ ತೊಡಗಿರುವವನು ಕರ್ಮದಲ್ಲಿಯೂ ತೊಡಗಿರಬಹುದಲ್ಲ ! - ಎಂದು ಶಂಕೆ.

4. ೨-೪೬ರ ಭಾಷ್ಯವನ್ನು ನೋಡಿ.

ವದಿಲ್ಲ.¹ ರಾಜ್ಯವನ್ನು ಪಡೆಯುವ ಫಲವುಳ್ಳ ಕರ್ಮದಲ್ಲಿ ತೊಡಗಿರುವಾತನು ಬರಿಯದೊಂದು ಹೊಲವನ್ನು ಪಡೆಯುವ ಕ್ರಿಯೆಯಲ್ಲಿ ತೊಡಗಿರುವದೆಂಬುದಾಗಲಿ ಅದರ ವಿಷಯವಾದ ಬಯಕೆಯುಳ್ಳವನಾಗಿರುವನೆಂಬುದಾಗಲಿ, ಹೊಂದುವಹಾಗಿಲ್ಲ ವಷ್ಟೆ ; ಆದ್ದರಿಂದ ಕರ್ಮವು ಮುಕ್ತಿಗೆ ಸಾಧನವೆಂಬುದು ಇಲ್ಲ.² ಜ್ಞಾನಕರ್ಮಗಳು ಸೇರಿ (ಮುಕ್ತಿಗೆ ಸಾಧನವೆಂಬುದೂ) ಇಲ್ಲ. ಜ್ಞಾನಕ್ಕೆ ಕೈವಲ್ಯವೆಂಬ ಫಲವನ್ನು ಕೊಡುವದಕ್ಕೆ ಕರ್ಮದ ಸಹಾಯವು ಬೇಕಾಗಿಯೂ ಇರುವದಿಲ್ಲ ; ಏಕೆಂದರೆ (ಅದು) ಅವಿದ್ಯೆಯನ್ನು ತೊಲಗಿಸುವದಾದ್ದರಿಂದ (ಅವೆರಡಕ್ಕೂ) ವಿರೋಧವಿರುತ್ತದೆ.³ ಕತ್ತಲೆಯು ಕತ್ತಲೆಯನ್ನು ತೊಲಗಿಸಲಾರದಷ್ಟೆ.⁴ ಆದ್ದರಿಂದ ಬರಿಯ ಜ್ಞಾನವೇ ಮುಕ್ತಿಗೇ ಸಾಧನವು.

ಪೂರ್ವಪಕ್ಷ : ಕರ್ಮಮಾತ್ರದಿಂದ ಮೋಕ್ಷ

(ಭಾಷ್ಯ)

೧೧೨೮. ನ | ನಿತ್ಯಾಕರಣೇ ಪ್ರತ್ಯವಾಯಪ್ರಾಪ್ತೇಃ | ಕೈವಲ್ಯಸ್ಯ ಚ ನಿತ್ಯತ್ವಾತ್ | ಯತ್ ತಾವತ್ ಕೇವಲಜ್ಞಾನಾತ್ ಕೈವಲ್ಯಪ್ರಾಪ್ತಿಃ ಇತಿ, ಏತತ್ ಅಸತ್ | ಯತಃ ನಿತ್ಯಾನಾಂ ಕರ್ಮಣಾಂ ಶ್ರುತ್ಯುಕ್ತಾನಾಮ್ ಅಕರಣೇ ಪ್ರತ್ಯವಾಯಃ ನರಕಾದಿ ಪ್ರಾಪ್ತಿಲಕ್ಷಣಃ ಸ್ಯಾತ್ | ನನು ಏವಂ ತರ್ಹಿ ಕರ್ಮಭ್ಯೋ ಮೋಕ್ಷೋ ನಾಸ್ತಿ ಇತಿ ಅನಿರ್ಮೋಕ್ಷ ಏವ | ನೈಷ ದೋಷಃ | ನಿತ್ಯತ್ವಾತ್ ಮೋಕ್ಷಸ್ಯ | ನಿತ್ಯಾನಾಂ ಕರ್ಮಣಾಮ್ ಅನುಷ್ಠಾನಾತ್ ಪ್ರತ್ಯವಾಯಸ್ಯ ಅಪ್ರಾಪ್ತಿಃ | ಪ್ರತಿಷಿದ್ಧಸ್ಯ ಚ ಅಕರಣಾತ್ ಅನಿಷ್ಟಶರೀರಾನುಪಪತ್ತಿಃ | ಕಾಮ್ಯಾನಾಂ ಚ ವರ್ಜನಾತ್ ಇಷ್ಟ

1. ಮುಮುಕ್ಷುವಾದವನಿಗೆ ಜ್ಞಾನಪ್ರಾಪ್ತಿಗೆ ಬೇಕಾದ ಅಭ್ಯಾಸವೊಂದಲ್ಲದೆ ಮತ್ತೊಂದು ಬೇಕಾಗುವದಿಲ್ಲ ; ಏಕೆಂದರೆ ಜ್ಞಾನಫಲದಲ್ಲಿ ಮಿಕ್ಕದ್ದೆಲ್ಲವೂ ಅಡಕವಾಗಿರುತ್ತದೆ ಎಂದು ಭಾವ.

2. ಏಕೆಂದರೆ ಜ್ಞಾನಕ್ಕೆ ಎಲ್ಲಕ್ಕೂ ಹೆಚ್ಚಿನ ಮುಕ್ತಿಯು ಫಲ ; ಕರ್ಮಕ್ಕೆ ಅನಿತ್ಯವಾದ ಕಡಿಮೆಯಾದದ್ದೇ ಫಲ.

3. ಜ್ಞಾನವು ಅವಿದ್ಯೆಯನ್ನು ತೊಲಗಿಸತಕ್ಕದ್ದು, ಕರ್ಮವು ಅವಿದ್ಯೆಯನ್ನೇ ಅವಲಂಬಿಸಿರತಕ್ಕದ್ದು. ಆದ್ದರಿಂದ ಅವೆರಡಕ್ಕೂ ವಿರೋಧ. ೨-೨೧ರ ಭಾ. ಭಾ. ೪೪ನ್ನು ನೋಡಿ.

4. ಕರ್ಮವೂ ಅವಿದ್ಯೆಯನ್ನು ತೊಲಗಿಸುವದೆಂದು ಒಪ್ಪಿದರೆ ವಿರೋಧವಿರುವದಿಲ್ಲವಲ್ಲ! - ಎಂಬ ಶಂಕೆಗೆ ಪರಿಹಾರವಿದು. ಕರ್ಮವು ಅವಿದ್ಯೆಯ ಕಾರ್ಯವು ; ಅವು ಅವಿದ್ಯೆಯನ್ನು ತೊಲಗಿಸುವದು ಅಸಂಭವ ಎಂದು ಭಾವ.

5. "ಇತ್ಯೇತತ್ | ತತ್ ಅಸತ್" ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿದೆ.

ಶರೀರಾನುಪಪತ್ತಿಃ | ವರ್ತಮಾನಶರೀರಾರಮ್ಭಕಸ್ಯ ಚ ಕರ್ಮಣಃ ಫಲೋಪ-
ಭೋಗಕ್ಷಯೇ ಪತಿತೇ ಅಸ್ಮಿನ್ ಶರೀರೇ ದೇಹಾಂತರೋತ್ಪತ್ತೌ¹ ಚ ಕಾರಣಾ-
ಭಾವಾತ್ ಆತ್ಮನಃ, ರಾಗಾದೀನಾಂ ಚ ಅಕರಣಾತ್² ಸ್ವರೂಪಾವಸ್ಥಾನಮ್ ಇತಿ
ಅಯತ್ನಸಿದ್ಧಂ ಕೈವಲ್ಯಮಿತಿ³ ||

(ಭಾಷ್ಯಾರ್ಥ)

(ಪೂರ್ವಪಕ್ಷಿ) :- ಹಾಗಲ್ಲ. ಏಕೆಂದರೆ ನಿತ್ಯ(ಕರ್ಮವನ್ನು) ಮಾಡದಿದ್ದರೆ
ಪ್ರತ್ಯವಾಯವು ಬರುತ್ತದೆ, ಮತ್ತು ಕೈವಲ್ಯವು ನಿತ್ಯವಾಗಿರುತ್ತದೆ.

(ಇದರ ವಿವರವು) : ಮೊದಲನೆಯದಾಗಿ ಬರಿಯ ಜ್ಞಾನದಿಂದಲೇ
ಮುಕ್ತಿಯಾಗುವದೆಂದು (ಹೇಳಿದಿ)ರಲ್ಲ, ಇದು ಸರಿಯಲ್ಲ. ಏಕೆಂದರೆ ಶ್ರುತಿಯಲ್ಲಿ
ಹೇಳಿರುವ ನಿತ್ಯಕರ್ಮಗಳನ್ನು ಮಾಡದೆ ಇದ್ದರೆ ನರಕವೇ ಮುಂತಾದದ್ದನ್ನು
ಪಡೆಯುವದೆಂಬ ಪ್ರತ್ಯವಾಯವುಂಟಾಗುತ್ತದೆ.⁴

(ಸಿದ್ಧಾಂತಿ) :- ಹೀಗಾದರೆ ಕರ್ಮಗಳಿಂದ ಮೋಕ್ಷ(ವಾಗುವ)ದಿಲ್ಲವಾಗಿ
ಮೋಕ್ಷವು (ಆಗುವದೇ) ಇಲ್ಲವೆಂದಾಯಿತಲ್ಲ⁵ !

(ಪೂರ್ವಪಕ್ಷಿ) :- ಈ ದೋಷವು (ನಮ್ಮ ಪಕ್ಷದಲ್ಲಿಲ್ಲ). ಏಕೆಂದರೆ ಮೋಕ್ಷವು
ನಿತ್ಯವಾಗಿರುತ್ತದೆ.⁶ ನಿತ್ಯಕರ್ಮಗಳನ್ನು ಮಾಡುವದರಿಂದ ಪ್ರತ್ಯ
ವಾಯವು ಒದಗುವದಿಲ್ಲ ; ಪ್ರತಿಷಿದ್ಧ(ಕರ್ಮವನ್ನು) ಮಾಡದೆ ಇರುವದರಿಂದ
ಬೇಡದ ಶರೀರವು (ಉಂಟಾಗುವ) ಹಾಗಿಲ್ಲ ; ಮತ್ತು ಕಾಮ್ಯ(ಕರ್ಮ)ಗಳನ್ನು
ಬಿಡುವದರಿಂದ ಬೇಕಾದ ಶರೀರವು (ಉಂಟಾಗುವ)ಹಾಗಿಲ್ಲ. (ಈಗ) ಇರುವ

1. 'ಶರೀರೇ ಶರೀರಾಂತರೋತ್ಪತ್ತೌ' ನಿ|| ; ದೇಹೇ ದೇಹಾಂತರೋತ್ಪತ್ತೌ' ಮ||

2. 'ಅಕರಣೇ' ಮ|| ಮೈ|| ವಾ||

3. "ಸ್ವರೂಪಾವಸ್ಥಾನಮೇವ ಕೈವಲ್ಯಮಿತಿ ಅಯತ್ನಸಿದ್ಧಂ ಕೈವಲ್ಯಮ್" ನಿ|| ಅ||
"ಸ್ವರೂಪಾವಸ್ಥಾನಮ್ ಅಯತ್ನಸಿದ್ಧಂ ಕೈವಲ್ಯಮ್" ಮ|| ಮೈ|| ವಾ|| - ಇವನ್ನು ಹೀಗೆ
ತಿದ್ದಿದೆ.

4. ನಿತ್ಯಕರ್ಮವನ್ನು ಮಾಡದೆ ಇದ್ದರೆ ಪ್ರತ್ಯವಾಯವಾಗಲಾರದೆಂದು ಹಿಂದೆ ೩-೧-೨
ಭಾ. ಭಾ. ೧೪೮ರಲ್ಲಿ ತೋರಿಸಿದೆಯಾದರೂ ಅದನ್ನು ಹೇಳಿಲ್ಲವೆಂದಿಟ್ಟುಕೊಂಡೇ ಈ ಪೂರ್ವ
ಪಕ್ಷವು ಹೊರಟಿದೆ.

5. ಮೋಕ್ಷವು ಕರ್ಮದಿಂದ ಆಗುವ ಕಾರ್ಯವಲ್ಲ. ಜ್ಞಾನದಿಂದಲೂ ಅದು
ದೊರಕದಿದ್ದರೆ ಅದು ಹೇಗೆ ಸಿದ್ಧಿಸಬೇಕು ? - ಎಂದು ಪ್ರಶ್ನೆ.

6. ಮೋಕ್ಷವು ನಿತ್ಯವಾಗಿದೆಯಾದರೂ ಅದಕ್ಕೆ ಇರುವ ಪ್ರತಿಬಂಧವನ್ನು ತೊಲಗಿಸು
ವದು ಅವಶ್ಯ - ಎಂದು ಪೂರ್ವಪಕ್ಷಿಯ ಭಾವ.

ಶರೀರವನ್ನುಂಟುಮಾಡಿರುವ ಕರ್ಮವು ಫಲವನ್ನು ಅನುಭವಿಸು(ವದರಿಂದ ಅದು) ಸವೆದರೆ ಈ ಶರೀರವು ಬಿದ್ದ ಬಳಿಕ ಆತ್ಮನಿಗೆ ಮತ್ತೊಂದು ಶರೀರವುಂಟಾಗಲು (ಯಾವ) ಕಾರಣವೂ ಇಲ್ಲದ್ದರಿಂದ ರಾಗವೇ ಮುಂತಾದವುಗಳನ್ನು ಮಾಡದೆ ಇರುವದರಿಂದ ತನ್ನ ರೂಪದಲ್ಲಿಯೇ ನಿಂತುಬಿಡುವದೆಂಬ ಕೈವಲ್ಯವು (ಮತ್ತೆ ಯಾವ) ಪ್ರಯತ್ನವೂ ಇಲ್ಲದೆ ಸಿದ್ಧವಾಗುತ್ತದೆ.¹

(ಭಾಷ್ಯ).

೧೧೨೯. ಅತಿಕ್ರಾಂತಾನೇಕಜನ್ಮಾನ್ತರಕೃತಸ್ಯ ಸ್ವರ್ಗನರಕಾದಿಪ್ರಾಪ್ತಿಫಲಸ್ಯ ಅನಾರಬ್ಧಕಾರ್ಯಸ್ಯ ಉಪಭೋಗಾನುಪಪತ್ತೇಃ ಕ್ಷಯಾಭಾವಃ ಇತಿ ಚೇತ್ | ನ | ನಿತ್ಯಕರ್ಮಾನುಷ್ಠಾನಾಯಾಸದುಃಖೋಪಭೋಗಸ್ಯ ತತ್ಪಲೋಪಭೋಗತ್ಪೋಪಪತ್ತೇಃ ಪ್ರಾಯಶ್ಚಿತ್ತವದ್ ವಾ ಪೂರ್ವೋಪಾತ್ತ²ದುರಿತಕ್ಷಯಾರ್ಥತ್ವಾತ್ ನಿತ್ಯಕರ್ಮ-ಣಾಮ್ | ಆರಬ್ಧಾನಾಂ ಚ ಕರ್ಮಣಾಂ ಉಪಭೋಗೇನೈವ³ ಕ್ಷೀಣತ್ವಾತ್ ಅಪೂರ್ವಾಣಾಂ ಚ ಕರ್ಮಣಾಮ್ ಅನಾರಮ್ಭೇ ಅಯತ್ನಸಿದ್ಧಂ⁴ ಕೈವಲ್ಯಮ್ ಇತಿ ||

(ಭಾಷ್ಯಾರ್ಥ)

(ಆಕ್ಷೇಪ) :- ಕಳೆದುಹೋಗಿರುವ ಬೇರೆಯ ಅನೇಕಜನ್ಮಗಳಲ್ಲಿ ಮಾಡಿರುವ ಸ್ವರ್ಗ, ನರಕ ಮುಂತಾದವುಗಳನ್ನು ಪಡೆಯುವದೆಂಬ ಫಲವುಳ್ಳ, ಇನ್ನೂ (ತನ್ನ) ಕಾರ್ಯವನ್ನುಂಟುಮಾಡದೆ ಇರುವ (ಕರ್ಮವನ್ನು) ಉಪಭೋಗಿಸುವದು ಆಗ ಲಾರದಾದ್ದರಿಂದ (ಅದು) ನಾಶವಾಗಲಾರದಲ್ಲ⁵ !

(ಪರಿಹಾರ) :- ಹಾಗಲ್ಲ. ಏಕೆಂದರೆ ನಿತ್ಯಕರ್ಮವನ್ನು ಮಾಡುವ ಆಯಾಸ (ದಿಂದಾಗುವ) ದುಃಖವನ್ನು ಅನುಭವಿಸುವದೇ ಆ (ಅನಾರಬ್ಧಕಾರ್ಯ) ಕರ್ಮದ ಫಲವನ್ನು ಉಪಭೋಗಿಸುವದು (ಎನ್ನಬಹುದಾಗಿದೆ). ಅಥವಾ ನಿತ್ಯಕರ್ಮಗಳು

1. ಜ್ಞಾನವೇನೂ ಇದಕ್ಕೆ ಬೇಕಿಲ್ಲ - ಎಂಬುದನ್ನು 'ಯಾವ ಪ್ರಯತ್ನವೂ ಇಲ್ಲದೆ' ಎಂಬ ಮಾತು ಸೂಚಿಸುತ್ತದೆ. ತೈ. ಭಾ. ಭಾ. ೨. ಸೂ. ಭಾ. ೪-೨-೧೪ರಲ್ಲಿಯೂ ಈ ಪೂರ್ವಪಕ್ಷವನ್ನು ಖಂಡಿಸಿದೆ. ಇಲ್ಲಿ ಕೆಲವು ಹೊಸ ಯುಕ್ತಿಯಿಂದ ಪೂರ್ವಪಕ್ಷವನ್ನು ಬಲ ಪಡಿಸಿ ಖಂಡಿಸಿರುತ್ತದೆ.

2. 'ಪೂರ್ವೋಪಚಿತದುರಿತಕ್ಷಯಾರ್ಥಂ ನಿತ್ಯಕರ್ಮ; ಮೈ|| ಮ||

3. 'ಉಪಭೋಗೇನೈವ ಕರ್ಮಣಾಂ' ನಿ|| ; ಕರ್ಮಣಾಂ ಚೋಪಭೋಗೇನೈವ' ಮ||

4. 'ಭವತಿ' ಮ||

5. ಪ್ರಾರಬ್ಧಕರ್ಮವನ್ನು ಉಪಯೋಗಿಸಿ ಸವೆಯಿಸಿದರೂ ಸಂಚಿತ, ಆಗಾಮಿ - ಇವುಗಳು ಉಳಿದೇ ಇರುವವಲ್ಲ ! - ಎಂದು ಆಕ್ಷೇಪ.

ಪ್ರಾಯಶ್ಚಿತ್ತ(ಕರ್ಮಗಳಂತೆ) ಹಿಂದೆ ಕೂಡಿಹಾಕಿರುವ ಪಾಪಗಳನ್ನು ಸವೆಯಿಸುವದಕ್ಕೇ¹ (ಉಪಯುಕ್ತವಾಗುತ್ತವೆಯೆಂದೂ ಹೇಳಬಹುದು). ಪ್ರಾರಬ್ಧಕರ್ಮಗಳನ್ನು ಉಪಭೋಗಿಸುವದರಿಂದಲೇ (ಅವು) ಕ್ಷಯವಾಗುವದರಿಂದ ಹೊಸ ಕರ್ಮಗಳನ್ನು ಮತ್ತೆ ಮಾಡದೆ ಇದ್ದರೆ ಕೈವಲ್ಯವು (ಯಾವ) ಯತ್ನವೂ ಇಲ್ಲದೆ (ತಾನೇ) ಸಿದ್ಧ(ವಾಗುತ್ತದೆ).

ಸಿದ್ಧಾಂತ : ಕರ್ಮದಿಂದಲೇ ಮೋಕ್ಷವಾಗಲಾರದು

(ಭಾಷ್ಯ)

೧೧೩೦. ನ | “ತಮೇವ ವಿದಿತ್ವಾತಿಮೃತ್ಯುಮೇತಿ ನಾನ್ಯಃ ಪನ್ನಾ ವಿದ್ಯತೇಽಯನಾಯ” (ಶ್ವೇ. ೩-೮) ಇತಿ ವಿದ್ಯಾಯಾ² ಅನ್ಯಃ ಪನ್ನಾ ಮೋಕ್ಷಾಯ ನ ವಿದ್ಯತೇ ಇತಿ ಶ್ರುತೇಃ | ಚರ್ಮವದಾಕಾಶವೇಷ್ಟನಾಸಂಭವವತ್ ಅವಿದುಷೋ ಮೋಕ್ಷಾಸಂಭವಶ್ರುತೇಃ | “ಜ್ಞಾನಾತ್ ಕೈವಲ್ಯಮಾಪ್ನೋತಿ” (?) ಇತಿ ಚ ಪುರಾಣ-ಸ್ತುತೇಃ | ಅನಾರಬ್ಧಫಲಾನಾಂ ಪುಣ್ಯಾನಾಂ ಕರ್ಮಣಾಂ ಕ್ಷಯಾನುಪಪತ್ತೇಶ್ಚ | ಯಥಾ ಪೂರ್ವೋಪಾತ್ತಾನಾಂ ದುರಿತಾನಾಮ್ ಅನಾರಬ್ಧಫಲಾನಾಂ ಸಂಭವಃ³ ತಥಾ ಪುಣ್ಯಾನಾಮಪಿ ಅನಾರಬ್ಧಫಲಾನಾಮ್ ಸ್ಯಾತ್ ಸಂಭವಃ | ತೇಷಾಂ ಚ ದೇಹಾನ್ತರಮ್ ಅಕೃತ್ವಾ ಕ್ಷಯಾನುಪಪತ್ತೌ ಮೋಕ್ಷಾನುಪಪತ್ತಿಃ | ಧರ್ಮಾಧರ್ಮಹೇತೂನಾಂ ಚ ರಾಗದ್ವೇಷಮೋಹಾನಾಮ್ ಅನ್ಯತ್ರ ಆತ್ಮಜ್ಞಾನಾತ್ ಉಚ್ಛೇದಾನುಪಪತ್ತೇಃ ಧರ್ಮಾಧರ್ಮೋಚ್ಛೇದಾನುಪಪತ್ತಿಃ | ನಿತ್ಯಾನಾಂ ಚ ಕರ್ಮಣಾಂ ಪುಣ್ಯಲೋಕಫಲತ್ವ ಶ್ರುತೇಃ⁴ | “ವರ್ಣಾ ಆಶ್ರಮಾಶ್ಚ ಸ್ವಕರ್ಮನಿಷ್ಠಾಃ” (ಗೌ.ಧ.ಸೂ. ೨-೨-೨೯) ಇತ್ಯಾದಿ ಸ್ತುತೇಶ್ಚ ಕರ್ಮಕ್ಷಯಾನುಪಪತ್ತಿಃ ||

(ಭಾಷ್ಯ)

ಹಾಗಲ್ಲ, ಏಕೆಂದರೆ “ಆತನನ್ನೇ ಅರಿತುಕೊಂಡರೆ ಅತಿಮೃತ್ಯುವನ್ನು⁵

1. ಹಿಂದೆ ನಿತ್ಯಕರ್ಮಕ್ಕೆ ಫಲವಿಲ್ಲ ಎಂದು ಹೇಳಿದೆ ; ಬಳಿಕ ಅದರ ಆಯಾಸ ದುಃಖದ ಅನುಭವವು ಸಂಚಿತಕರ್ಮದ ಫಲದ ಉಪಯೋಗ ಎಂದು ಹೇಳಿದೆ. ಈಗ ಅದು ಪಾಪವನ್ನು ಪರಿಹರಿಸುತ್ತದೆ ಎಂದಿದೆ. ಹೀಗೆ ಪೂರ್ವಪಕ್ಷದಲ್ಲಿ ಮೂರು ವಿಕಲ್ಪಗಳಿವೆ.

2. ಮ|| ಮೈ|| ಗಳಲ್ಲಿಲ್ಲ.

3. ‘ಸ್ಯಾತ್ ಸಂಭವಃ’ ಮೈ|| ; ‘ಸಂಭವಃ ಸ್ಯಾತ್’ ಮ||

4. ಈ ನಿ|| ಪಾಠವೇ ಉತ್ತಮವೆಂದು ತೋರುತ್ತದೆ.

5. ಮೃತ್ಯುವನ್ನು ದಾಟಿರುವ ಮೋಕ್ಷವನ್ನು.

ಹೊಂದುತ್ತಾನೆ, (ಅದನ್ನು) ಹೊಂದುವದಕ್ಕೆ ಬೇರೆಯ ಹಾದಿಯಿಲ್ಲ” (ಶ್ವೇ. ೩-೮) ಎಂದು ಮೋಕ್ಷಕ್ಕೆ ವಿದ್ಯೆಗಿಂತ ಬೇರೆಯ ಹಾದಿಯು ಇರುವದಿಲ್ಲವೆಂದು ಶ್ರುತಿ (ಯಿದೆ) ; ಚರ್ಮದಂತೆ ಆಕಾಶವನ್ನು ಸುತ್ತುವದು ಹೇಗೆ ಸಾಧ್ಯವಾಗಲಾರದೋ (ಹಾಗೆ ಜ್ಞಾನವಿಲ್ಲದೆ ಮೋಕ್ಷವಾಗಲಾರದು) ಎಂದು ಅಜ್ಞಾನಿಗೆ ಮೋಕ್ಷವು ಅಸಂಭವವೆಂಬ ಶ್ರುತಿಯೂ ಇದೆ.¹ “ಜ್ಞಾನದಿಂದ ಕೈವಲ್ಯವನ್ನು ಹೊಂದುತ್ತಾನೆ” ಎಂದು ಪುರಾಣಸ್ತುತಿ²(ಯಿದೆ).

ಫಲವನ್ನುಂಟುಮಾಡದೆ ಇರುವ ಪುಣ್ಯಕರ್ಮಗಳು ಕ್ಷಯವಾಗಲಾರವಾದ್ದರಿಂದಲೂ (ಪೂರ್ವಪಕ್ಷವು ಸರಿಯಲ್ಲ) : ಫಲವನ್ನು ಕೊಡದೆ ಇರುವ ಹಿಂದೆ ಮಾಡಿರುವ ಪಾಪಗಳು ಹೇಗೆ ಇರಬಹುದೋ ಹಾಗೆಯೇ ಫಲವನ್ನು ಕೊಡದೆ ಇರುವ ಪುಣ್ಯಕರ್ಮಗಳೂ ಇರಬಹುದಾಗಿದೆ ; ಅವು ಮತ್ತೊಂದು ದೇಹವನ್ನುಂಟುಮಾಡದೆ ಸವಯಲಾರವಾದ್ದರಿಂದ³ ಮೋಕ್ಷವು ದೊರಕಲಾರದು. ಧರ್ಮಾಧರ್ಮಗಳಿಗೆ ಕಾರಣವಾಗಿರುವ ರಾಗದ್ವೇಷಮೋಹಗಳು ಆತ್ಮಜ್ಞಾನಕ್ಕಿಂತ ಬೇರೆಯಾದ (ಯಾವ ಕಾರಣದಿಂದಲೂ) ನಾಶವಾಗಲಾರವಾದ್ದರಿಂದ⁴ ಧರ್ಮಾಧರ್ಮಗಳೂ ನಾಶವಾಗಲಾರವು. ನಿತ್ಯಕರ್ಮಗಳಿಗೆ ಪುಣ್ಯಲೋಕವೆಂಬ ಫಲವಾಗುವದೆಂದು⁵ ಶ್ರುತಿ(ಯಲ್ಲಿರುವದರಿಂದಲೂ) “ಸ್ವಕರ್ಮನಿಷ್ಠರಾದ ವರ್ಣಿಗಳೂ ಆಶ್ರಮಿಗಳೂ (ಮತ್ತೆ ಹುಟ್ಟುವರು” (ಗೌ.ಧ. ೨-೨-೨೯) ಮುಂತಾಗಿ (ಹೇಳುವ) ಸ್ತುತಿಯಿರುವದರಿಂದಲೂ ಕರ್ಮವು ಕ್ಷಯವಾಗಲಾರದು.

1. ಶ್ವೇ. ೬-೨೦ರ ಅರ್ಥ ; ಹಿಂದಿನ ಶ್ರುತಿಯೂ ಅರ್ಥರೂಪದಿಂದಲೇ ಆಚಾರ್ಯರು ಉದಾಹರಿಸಿದ್ದು ಲೇಖಕರು ಶ್ರುತಿಯನ್ನೇ ಬರೆದಿರುವರೆಂದು ಊಹಿಸುವದಕ್ಕೂ ಅವಕಾಶವಿದೆ.

2. ಈ ಸ್ತುತಿ ಯಾವದೆಂಬುದು ಗೊತ್ತಾಗಲಿಲ್ಲ.

3. ಪಾಪಕರ್ಮಗಳು ನಿತ್ಯಕರ್ಮಾನುಷ್ಠಾನದಿಂದ ನಾಶವಾಗುವದೆಂದಿಟ್ಟುಕೊಂಡರೂ ಪುಣ್ಯಕರ್ಮಗಳು ನಾಶವಾಗುವದಕ್ಕೆ ಕಾರಣವಿಲ್ಲ ಎಂದು ಭಾವ.

4. ರಾಗಾದಿಗಳನ್ನು ಮಾಡದೆ ಇರುವದರಿಂದ ಆಗಾಮಿಕರ್ಮಗಳುಂಟಾಗದಂತೆ ಮಾಡಿಕೊಳ್ಳಬಹುದು - ಎಂದು ಭಾ. ಭಾ. ೧೧೨೨ರಲ್ಲಿ ಪೂರ್ವಪಕ್ಷಿ ಹೇಳಿದ್ದನು. ಅದಕ್ಕೆ ಪ್ರತ್ಯುಕ್ತಿಯಿದು.

5. ‘ಕರ್ಮದಿಂದ ಪಿತೃಲೋಕವು’ (ಶತ. ಬ್ರಾ.) ‘ಇವರೆಲ್ಲರೂ ಪುಣ್ಯಲೋಕವನ್ನು (ಪಡೆಯುವ)ರಾಗುವರು; (ಛಾಂ. ೨-೨೩-೧) ಎಂಬ ಶ್ರುತಿಗಳು ನಿತ್ಯಕರ್ಮಗಳಿಗೆ ಪುಣ್ಯಲೋಕವು ಫಲವೆಂದು ಹೇಳುತ್ತವೆ.

ನಿತ್ಯಕರ್ಮಗಳ ಆಯಾಸವು ಕರ್ಮಾಂತರದ ಫಲವಲ್ಲ

(ಭಾಷ್ಯ)

೧೧೩೧. ಯೇ¹ ತು ಆಹುಃ - ನಿತ್ಯಾನಿ ಕರ್ಮಾಣಿ ದುಃಖರೂಪತ್ವಾತ್ ಪೂರ್ವಕೃತದುರಿತಕರ್ಮಣಾಂ ಫಲಮೇವ | ನ ತು ತೇಷಾಂ ಸ್ವರೂಪವ್ಯತಿರೇಕೇಣ ಅನ್ಯತ್ ಫಲಮ್ ಅಸ್ತಿ | ಅಶ್ರುತತ್ವಾತ್, ಜೀವನಾದಿನಿಮಿತ್ತೇ ಚ ವಿಧಾನಾತ್ ಇತಿ | ನ | ಅಪ್ರವೃತ್ತಾನಾಂ ಕರ್ಮಣಾಂ² ಫಲದಾನಾಸಂಭವಾತ್ | ದುಃಖಫಲ-ವಿಶೇಷಾನುಪಪತ್ತಿಶ್ಚ ಸ್ಯಾತ್³ | ಯದುಕ್ತಂ ಪೂರ್ವಜನ್ಮಕೃತದುರಿತಾನಾಂ⁴ ಕರ್ಮಣಾಂ ಫಲಂ ನಿತ್ಯಕರ್ಮಾನುಷ್ಠಾನಾಯಾಸದುಃಖಂ⁵ ಭುಜ್ಯತೇ ಇತಿ | ತತ್ ಅಸತ್ | ನ ಹಿ ಮರಣಕಾಲೇ ಫಲದಾನಾಯ ಅನಜ್ಞುರೀಭೂತಸ್ಯ ಕರ್ಮಣಃ ಫಲಮ್ ಅನ್ಯಕರ್ಮಾರಬ್ಧೇ ಜನ್ಮನಿ ಉಪಭುಜ್ಯತೇ ಇತಿ ಉಪಪತ್ತಿಃ | ಅನ್ಯಥಾ ಸ್ವರ್ಗಫಲೋಪಭೋಗಾಯ ಅಗ್ನಿಹೋತ್ರಾದಿಕರ್ಮಾರಬ್ಧೇ ಜನ್ಮನಿ ನರಕಫಲೋಪ-ಭೋಗಾನುಪಪತ್ತಿರ್ನ ಸ್ಯಾತ್⁶ | ತಸ್ಯ ದುರಿತಸ್ಯ⁷ ದುಃಖವಿಶೇಷಫಲತ್ವಾನುಪಪ-ತ್ತೇಶ್ಚ | ಅನೇಕೇಷು ಹಿ ದುರಿತೇಷು⁸ ಸಂಭವತ್ಸು ಭಿನ್ನದುಃಖಸಾಧನಫಲೇಷು ನಿತ್ಯಕರ್ಮಾನುಷ್ಠಾನಾಯಾಸದುಃಖಮಾತ್ರಫಲೇಷು ಕಲ್ಪಮಾಣೇಷು ದ್ವಂದ್ವ-ರೋಗಾದಿಬಾಧನಂ ನಿರ್ನಿಮಿತ್ತಂ⁹ ನ ಹಿ ಶಕ್ಯತೇ ಕಲ್ಪಯಿತುಮ್ ನಿತ್ಯಕರ್ಮಾನು-ಷ್ಠಾನಾಯಾಸದುಃಖಮೇವ ಪೂರ್ವೋಪಾತ್ತದುರಿತಫಲಂ¹⁰ ನ ಶಿರಸಾ ಪಾಷಾಣ-ವಹನಾದಿದುಃಖಮ್ ಇತಿ ||

1. ಇದು 'ಯತ್ ತು' ಎಂದಿರಬೇಕೆಂದು ತೋರುತ್ತದೆ.

2. ನಿ|| ದಲ್ಲಿಲ್ಲ.

3. ಈ ವಾಕ್ಯವು ಬರೆದವರ ತಪ್ಪಿನಿಂದ ಏನೋ ಹೆಚ್ಚುಕಡಿಮೆಯಾಗಿರುವಂತೆ ಕಾಣುತ್ತದೆ. 'ದುಃಖಫಲವಿಶೇಷಾನುಪಪತ್ತೇಶ್ಚ' ಎಂದಿದ್ದರೆ ಆಗುತ್ತಿತ್ತು.

4. 'ಕೃತಾನಂ ದುರಿತಾನಾಂ' ಮ||

5. 'ನಿತ್ಯಕರ್ಮಾನುಷ್ಠಾನಾಯಾಸದ್ಧಂ ದುಃಖಂ' ಮ||

6. 'ಫಲೋಪಭೋಗೋಪಪತ್ತಿಃ' ಮ||

7. 'ದುರಿತದುಃಖ' ಎಂಬ ಪಾಠಕ್ಕಿಂತ ಈ ಅ|| ವಾ|| ಪಾಠವೇ ಮೇಲು.

8. 'ಅನೇಕೇಷು ಭಿನ್ನದುರಿತೇಷು' ಮ||

9. 'ಬಾಧಾನಿಮಿತ್ತಂ' ನಿ|| ; 'ಬಾಧನಮ್ ಅನಿಮಿತ್ತಮ್' ಮ||

10. 'ಪೂರ್ವಕೃತದುರಿತಫಲಂ' ನಿ|| ಗು|| ಅ||

(ಭಾಷ್ಯಾರ್ಥ)

ಆದರೆ ನಿತ್ಯಕರ್ಮಗಳು ದುಃಖರೂಪವಾಗಿರುವದರಿಂದ (ಅವು) ಹಿಂದೆ ಮಾಡಿರುವ ಕೆಟ್ಟಕರ್ಮಗಳ ಫಲವೇ ಹೊರತು ಅವುಗಳಿಗೆ (ತಮ್ಮ) ಸ್ವರೂಪಕ್ಕಿಂತ ಬೇರೆಯಾದ (ಯಾವ) ಫಲವೂ ಇರುವದಿಲ್ಲ ; ಏಕೆಂದರೆ (ಅವಕ್ಕೆ ಯಾವ ಫಲವನ್ನೂ) ಶ್ರುತಿಯಲ್ಲಿ (ಹೇಳಿ)ಲ್ಲ, ಮತ್ತು (ಅವುಗಳನ್ನು) ಜೀವಿಸಿರುವದೇ ಮುಂತಾದ ನಿಮಿತ್ತವಾಗಿ ವಿಧಿಸಿರುತ್ತದೆ¹ - ಎಂದು ಯಾರೋ (ಕೆಲವರು) ಹೇಳುವರಷ್ಟೆ,² (ಅದು ಸರಿ)ಯಲ್ಲ. ಏಕೆಂದರೆ (ಫಲವನ್ನು ಕೊಡುವದಕ್ಕೆ) ಹೊರಡದೆ ಇರುವ ಕರ್ಮಗಳು ಫಲವನ್ನು ಕೊಡುವ ಸಂಭವವಿಲ್ಲ, ಮತ್ತು ದುಃಖಫಲವಿಶೇಷವೂ (ಅವುಗಳಿಗೆ) ಸಂಭವಿಸುವದಿಲ್ಲ.

(ಇದರ ವಿವರ) : ಹಿಂದಿನ ಜನ್ಮಗಳಲ್ಲಿ ಮಾಡಿದ ಪಾಪಕರ್ಮಗಳಿಗೆ ಫಲ(ವಾಗಿ) ನಿತ್ಯಕರ್ಮವನ್ನು ಮಾಡುವ ಆಯಾಸದ ದುಃಖವು ಅನುಭವಕ್ಕೆ ಬರುತ್ತದೆ ಎಂದು ಹೇಳಿದಿರಲ್ಲ, ಅದು ಸರಿಯಲ್ಲ. ಏಕೆಂದರೆ ಸಾಯುವ ಕಾಲದಲ್ಲಿ ಫಲವನ್ನು ಕೊಡುವದಕ್ಕೆ ಮೊಳಕೆಯಾಗದಿರುವ³ ಕರ್ಮದ ಫಲವು ಮತ್ತೊಂದು ಕರ್ಮದಿಂದ ಉಂಟಾಗಿರುವ ಜನ್ಮದಲ್ಲಿ ಉಪಭುಕ್ತವಾಗುತ್ತದೆ ಎಂಬುದು ಹೊಂದುವದೇ ಇಲ್ಲ, ಹೀಗಲ್ಲದೆ ಹೋದರೆ ಸ್ವರ್ಗಫಲವನ್ನನುಭವಿಸುವದಕ್ಕೆ ಅಗ್ನಿಹೋತ್ರವೇ ಮುಂತಾದ ಕರ್ಮಗಳಿಂದ ಉಂಟಾಗಿರುವ ಜನ್ಮದಲ್ಲಿ⁴ ನರಕ ಫಲವನ್ನು ಉಪಭೋಗಿಸುವದಾಗಲಾರದೆಂಬುದು ಇಲ್ಲದೆ ಹೋಗಬೇಕು.⁵

1. 'ಬದುಕಿರುವವರೆಗೂ ಅಗ್ನಿಹೋತ್ರವನ್ನು ಮಾಡಬೇಕು', 'ಕರ್ಮವನ್ನು ಮಾಡುತ್ತಲೇ ಬದುಕಿರಲಿಚ್ಛಿಸಬೇಕು' ಮುಂತಾದ ಶ್ರುತಿಗಳಲ್ಲಿ ಜೀವನವೇ ನಿಮಿತ್ತವೆಂದು ಹೇಳಿದೆ, ಮತ್ತೆ ಯಾವ ನಿಮಿತ್ತದಿಂದಲೂ ನಿತ್ಯಕರ್ಮಾನುಷ್ಠಾನವನ್ನು ವಿಧಿಸಿಲ್ಲ - ಎಂದು ಭಾವ. ಇಲ್ಲಿ 'ಜೀವನಾದಿನಿಮಿತ್ತೇ' ಎಂಬಲ್ಲಿ ಆದಿ ಎಂದಿರುವದರಿಂದ ಕಾರ್ಯಕರಣಸಂಸ್ಕಾರವನ್ನೂ ಹಿಡಿಯಬಹುದು. ಬೃ.ಭಾ. ೩-೩ರ ಸಂಬಂಧಭಾಷ್ಯ ; ಗೀ. ಭಾ. ೧೮-೫ ಇವುಗಳನ್ನು ನೋಡಿ.

2. 'ಯತ್ತು ಆಹುಃ' ಎಂದು ಪಾಠವಿದ್ದರೆ 'ಎಂದು (ಕೆಲವರು) ಹೇಳುವರಲ್ಲ' ಎಂದು ಕನ್ನಡಿಸಬೇಕು.

3. ಸಾಯುವಾಗ ಯಾವ ಭಾವವಿರುವದೋ ಅದಕ್ಕನುಗುಣವಾದ ಜನ್ಮವು ಬಂದು ಆ ಮೊಳಕೆಯಾದ ಕರ್ಮವು ಫಲವನ್ನು ಕೊಡುತ್ತದೆ, ಮಿಕ್ಕ ಕರ್ಮಗಳು ಫಲವನ್ನು ಕೊಡುವದಕ್ಕೆ ಕಾರಣವಿಲ್ಲ ಎಂದು ಭಾವ. 4. ಸ್ವರ್ಗದ ಫಲವನ್ನನುಭವಿಸುವ ದೇಹದಲ್ಲಿ ಎಂದರ್ಥ.

5. ಎಲ್ಲಾ ಕರ್ಮಗಳೂ ಒಂದೇ ಸಲ ಫಲಕೊಡುವವೆಂದರೆ ಈ ಅನಿಷ್ಟವು ಬರುವದು. ಆದ್ದರಿಂದ ಶುಭರೂಪವಾದ ನಿತ್ಯಕರ್ಮವನ್ನು ಮಾಡುತ್ತಿರುವಾಗ ಹಿಂದಿನ ಪಾಪದ ಫಲವನ್ನನುಭವಿಸುತ್ತಾನೆಂಬುದು ಸರಿಯಲ್ಲ.

(ಆ) ಪಾಪಕ್ಕೆ (ಈ) ದುಃಖವಿಶೇಷವೇ ಫಲವೆಂಬುದು ಹೊಂದುವದಿಲ್ಲ ವಾದ್ದರಿಂದಲೂ (ಹೀಗೆಂದು ತಿಳಿಯಬೇಕು).¹ ಬೇರೆಬೇರೆಯ ದುಃಖಗಳನ್ನುಂಟು ಮಾಡುವ ಫಲವುಳ್ಳ ಅನೇಕಪಾಪಗಳು ಇರಬಹುದಾದ(ದರೂ ಅವೆಲ್ಲಕ್ಕೂ) ನಿತ್ಯಕರ್ಮವನ್ನು ಮಾಡುವ ಆಯಾಸದ ದುಃಖವೇ ಫಲವೆಂದು ಕಲ್ಪಿಸಿದರೆ ದ್ವಂದ್ವಗಳಿಂದಲೂ² ರೋಗಾದಿಗಳಿಂದಲೂ ಆಗುವ ಸಂಕಟವು ಯಾವ ನಿಮಿತ್ತವೂ ಇಲ್ಲದೆ ಆಗುವದೆಂದೂ - ನಿತ್ಯಕರ್ಮವನ್ನು ಮಾಡುವ ಆಯಾಸದ ದುಃಖವೇ ಹಿಂದೆ ಮಾಡಿರುವ ಪಾಪಗಳ ಫಲವು, ತಲೆಯಮೇಲೆ ಕಲ್ಲನ್ನು ಹೊರುವದೇ ಮುಂತಾದ್ದ(ರಿಂದಾಗುವ) ದುಃಖವು (ಆ ಪಾಪಗಳ ಫಲ)ವಲ್ಲ ಎಂದೂ - ಕಲ್ಪಿಸುವದಕ್ಕೆ ಆಗಲಾರದಷ್ಟೆ ?³

(ಭಾಷ್ಯ)

೧೧೩೨. ಅಪ್ರಕೃತಂ ಚ ಇದಮುಚ್ಯತೇ ನಿತ್ಯಕರ್ಮಾನುಷ್ಠಾನಾಯಾಸದುಃಖಿ ಪೂರ್ವಕೃತದುರಿತಕರ್ಮಫಲಮ್ ಇತಿ | ಕಥಮ್ ? ಅಪ್ರಸೂತಫಲಸ್ಯ ಹಿ ಪೂರ್ವಕೃತದುರಿತಸ್ಯ ಕ್ಷಯಃ ನೋಪಪದ್ಯತೇ ಇತಿ ಪ್ರಕೃತಮ್ | ತತ್ರ ಪ್ರಸೂತಫಲಸ್ಯ ಕರ್ಮಣಃ ಫಲಂ ನಿತ್ಯಕರ್ಮಾನುಷ್ಠಾನಾಯಾಸದುಃಖಮ್ ಆಹ ಭವಾನ್ | ನಾಪ್ರಸೂತಫಲಸ್ಯ⁴ ಇತಿ | ಅಥ ಸರ್ವಮೇವ ಪೂರ್ವಕೃತಂ ದುರಿತಂ ಪ್ರಸೂತ ಫಲಮೇವೇತಿ ಮನ್ಯತೇ ಭವಾನ್, ತತಃ ನಿತ್ಯಕರ್ಮಾನುಷ್ಠಾನಾಯಾಸದುಃಖಮೇವ ಫಲಂ ಇತಿ ವಿಶೇಷಣಮ್ ಅಯುಕ್ತಮ್ | ನಿತ್ಯಕರ್ಮವಿಧ್ಯಾನರ್ಥಕೃಪ್ರಸಜ್ಜಶ್ಚ | ಉಪಭೋಗೇನೈವ ಪ್ರಸೂತಫಲಸ್ಯ ದುರಿತಕರ್ಮಣಃ ಕ್ಷಯೋಪಪತ್ತೇಃ ||

(ಭಾಷ್ಯಾರ್ಥ)

ಮತ್ತು ನಿತ್ಯಕರ್ಮಗಳನ್ನು ಮಾಡುವದರಿಂದ ಆಯಾಸದ ದುಃಖವು ಹಿಂದೆ ಮಾಡಿದ ಪಾಪಕರ್ಮಗಳ ಫಲವೆಂದು (ನೀವು) ಹೇಳುತ್ತಿರುವುದು ಅಪ್ರಕೃತವೂ ಆಗಿರುತ್ತದೆ. ಹೇಗೆಂದರೆ, ಫಲವನ್ನು ಹಡೆಯದೆ ಇರುವ ಹಿಂದೆ ಮಾಡಿದ ಪಾಪವು

1. ಫಲವನ್ನು ಕೊಡುವದಕ್ಕೆ ಆರಂಭಿಸದೆ ಇರುವ ಕರ್ಮಗಳು ಫಲವನ್ನು ಕೊಡಲಾರವು ಎಂಬ ಸಂಗ್ರಹವಾಕ್ಯವನ್ನು ವಿವರಿಸಿದ್ದಾಯಿತು. ದುಃಖವೆಂಬ ಫಲವು ಇಂಥದ್ದೇ ಎಂಬುದು ಹೊಂದುವದಿಲ್ಲ ಎಂಬ ವಾಕ್ಯವನ್ನು ಈಗ ವಿವರಿಸುತ್ತಾರೆ.

2. ಶೀತ, ಉಷ್ಣ - ಮುಂತಾದವುಗಳಿಂದಲೂ.

3. ಬಗೆಬಗೆಯ ಕರ್ಮಗಳಿವೆ, ಬಗೆಬಗೆಯ ದುಃಖಗಳಿವೆ ; ನಿತ್ಯಕರ್ಮದ ಅನುಷ್ಠಾನದ ದುಃಖವೇ ಎಲ್ಲಕ್ಕೂ ಫಲವೆಂಬುದು ಹೇಗೆ ಗೊತ್ತು ? - ಎಂದು ಭಾವ.

4. 'ನ ಪ್ರಸೂತಫಲಂ' ಎಂಬ ಮ|| ಮೈ|| ಪಾಠವು ತಪ್ಪು.

ಕ್ಷಯವಾಗಲಾರದು ಎಂಬುದು ಪ್ರಕೃತ(ದಲ್ಲಿ ನಮ್ಮ ಆಕ್ಷೇಪ). ಹೀಗಿರುವಲ್ಲಿ ಫಲವನ್ನು ಹಡೆದಿರುವ ಕರ್ಮದ ಫಲವು ನಿತ್ಯಕರ್ಮವನ್ನು ಮಾಡುವ ಆಯಾಸದ ದುಃಖವು ಎಂದು ನೀನು ಹೇಳುತ್ತಿರುವೆಯೇ ಹೊರತು ಫಲವನ್ನು ಹಡೆಯದೆ (ಇರುವ ಕರ್ಮದ ಫಲವನ್ನುತ್ತಿಲ್ಲ). ಹಾಗಿಲ್ಲದೆ ಹಿಂದೆ ಮಾಡಿದ ಪಾಪವೆಲ್ಲವೂ ಫಲವನ್ನು ಹಡೆದೇ ಇರುತ್ತದೆ ಎಂದು ನೀನು ಎಣಿಸಿರುವೆಯಾದರೆ, ಆಗ ನಿತ್ಯಕರ್ಮವನ್ನು ಮಾಡುವ ಆಯಾಸದ ದುಃಖವೊಂದೇ (ಅದರ) ಫಲವೆಂದು ವಿಶೇಷ(ರೂಪದಿಂದ) ಹೇಳುವದು ಸರಿಯಾಗುವದಿಲ್ಲ. (ಆ ಪಕ್ಷದಲ್ಲಿ) ನಿತ್ಯಕರ್ಮವನ್ನು (ಶ್ರುತಿಯಲ್ಲಿ) ವಿಧಿಸಿರುವದು ವ್ಯರ್ಥವೂ ಆಗುತ್ತದೆ ; ಏಕೆಂದರೆ ಫಲವನ್ನು ಹಡೆದಿರುವ ಪಾಪಕರ್ಮವನ್ನು ಅನುಭವಿಸುವದರಿಂದಲೇ (ಅದು) ಸವೆಯಬಹುದಾಗಿರುತ್ತದೆ.

(ಭಾಷ್ಯ)

೧೧೩೩. ಕಿಂಚ ಶ್ರುತಸ್ಯ ನಿತ್ಯಸ್ಯ ಕರ್ಮಣಃ ದುಃಖಂ ಚೇತ್ ಫಲಮ್¹ ನಿತ್ಯಕರ್ಮಾನುಷ್ಠಾನಾಯಾಸಾದೇವ ತತ್ ದೃಶ್ಯತೇ ವ್ಯಾಯಾಮಾದಿವತ್, ತತ್ ಅನ್ಯಸ್ಯ ಇತಿ ಕಲ್ಪನಾನುಪಪತ್ತಿಃ | ಜೀವನಾದಿನಿಮಿತ್ತೇ ಚ ವಿಧಾನಾತ್ ನಿತ್ಯಾನಾಂ ಕರ್ಮಣಾಂ ಪ್ರಾಯಶ್ಚಿತ್ತವತ್ ಪೂರ್ವಕೃತದುರಿತಫಲತ್ವಾನುಪಪತ್ತಿಃ | ಯಸ್ಮಿನ್ ಪಾಪಕರ್ಮಣಿ ನಿಮಿತ್ತೇ ಯದ್ ವಿಹಿತಂ ಪ್ರಾಯಶ್ಚಿತ್ತಂ ನ ತು ತಸ್ಯ ಪಾಪಸ್ಯ ತತ್² ಫಲಮ್ | ಅಥ ತಸ್ಯೈವ ಪಾಪಸ್ಯ ನಿಮಿತ್ತಸ್ಯ ಪ್ರಾಯಶ್ಚಿತ್ತದುಃಖಂ ಫಲಮ್ ಜೀವನಾದಿನಿಮಿತ್ತೇಽಪಿ ನಿತ್ಯಕರ್ಮಾನುಷ್ಠಾನಾಯಾಸದುಃಖಂ ಜೀವನಾದಿನಿಮಿತ್ತಸ್ಯೈವ ತತ್ ಫಲಂ ಪ್ರಸಜ್ಯೇತ | ನಿತ್ಯಪ್ರಾಯಶ್ಚಿತ್ತಯೋಃ ನೈಮಿತ್ತಿಕತ್ವಾವಿಶೇಷಾತ್ ||

(ಭಾಷ್ಯಾರ್ಥ)

ಇದೂ ಅಲ್ಲದೆ ಶ್ರುತಿಯಲ್ಲಿ (ಹೇಳಿರುವ) ನಿತ್ಯಕರ್ಮಕ್ಕೆ ದುಃಖವು ಫಲವಾದರೆ ವ್ಯಾಯಾಮವೇ ಮುಂತಾದದ್ದರಿಂದ (ಕಾಣಬರುವ ದುಃಖ)ದಂತೆ ಅದು ನಿತ್ಯಕರ್ಮವನ್ನು ಮಾಡುವ ಆಯಾಸದಿಂದಲೇ ಕಂಡುಬರುತ್ತಿರುವಲ್ಲಿ ಅದೇ ಮತ್ತೊಂದು (ಕರ್ಮದ ಫಲವು) ಎಂದು ಕಲ್ಪಿಸುವದೂ ಯುಕ್ತವಲ್ಲ. ಬದುಕಿರುವದೇ ಮುಂತಾದ ನಿಮಿತ್ತ(ವನ್ನಿಟ್ಟುಕೊಂಡು) ನಿತ್ಯಕರ್ಮಗಳನ್ನು ವಿಧಿಸಿರುವದ-

1. 'ದುಃಖಂ ಕರ್ಮಣಶ್ಚೇತ್ ಫಲಮ್' ಅ|| ನಿ|| ; 'ಶ್ರುತಫಲಸ್ಯ ಕರ್ಮಣಃ ದುಃಖಂ ಚೇತ್ ಫಲಮ್' ಮ|| ; 'ಶ್ರುತಸ್ಯ.... ದುಃಖಂ ಚೇತ್ ಫಲಮ್' ಮೈ|| ಎಂಬ ಅಚ್ಚಿನ ಪಾಠಗಳನ್ನು ಹೀಗೆ ತಿದ್ದಿಕೊಂಡಿದೆ.

2. ಮ|| ದಲ್ಲಿಲ್ಲ ; ಇಲ್ಲದಿದ್ದರೂ ಆಗುತ್ತದೆ.

ರಿಂದ ಪ್ರಾಯಶ್ಚಿತ್ತಗಳಂತೆಯೇ ಇದು ಹಿಂದೆ ಮಾಡಿದ ಪಾಪಗಳ ಫಲವೆಂದು (ಹೇಳುವುದೂ) ಹೊಂದುವದಿಲ್ಲ, ಯಾವ ಪಾಪಕರ್ಮವನ್ನು ನಿಮಿತ್ತ (ವಾಗಿಟ್ಟುಕೊಂಡು) ಯಾವ ಪ್ರಾಯಶ್ಚಿತ್ತವನ್ನು ವಿಧಿಸಿರುತ್ತದೆಯೋ ಆ (ಪ್ರಾಯಶ್ಚಿತ್ತವು) ಆ ಪಾಪದ ಫಲವಲ್ಲವೇ ಅಲ್ಲ ; ಹಾಗಿಲ್ಲದೆ ಆ ನಿಮಿತ್ತವಾದ ಪಾಪದ ಪ್ರಾಯಶ್ಚಿತ್ತ ದುಃಖವು ಫಲವೇ ಎನ್ನುವುದಾದರೆ ಜೀವನಾದಿನಿಮಿತ್ತದಿಂದ ವಿಧಿಸಿರುವ ನಿತ್ಯಕರ್ಮವನ್ನು ಮಾಡುವ ಆಯಾಸದ ಆ ದುಃಖವು ಜೀವನವೇ ಮುಂತಾದ ನಿಮಿತ್ತದ ಫಲವೇ ಎಂದಾಗಬೇಕಾಗುವದು. ಏಕೆಂದರೆ (ಒಂದಾನೊಂದು) ನಿಮಿತ್ತದಿಂದ ವಿಹಿತವಾಗಿರುವದೆಂಬುದು ನಿತ್ಯಕರ್ಮ, ಪ್ರಾಯಶ್ಚಿತ್ತ (ಈ ಎರಡಕ್ಕೂ) ಸಮಾನವಾಗಿರುತ್ತದೆ.¹

(ಭಾಷ್ಯ)

೧೧೩೪. ಕಿಂಚಾನ್ಯತ್ | ನಿತ್ಯಸ್ಯ ಕಾಮ್ಯಸ್ಯ ಚ ಅಗ್ನಿಹೋತ್ರಾದೇಃ ಅನುಷ್ಠಾನಾಯಾಸದುಃಖಸ್ಯ ತುಲ್ಯತ್ವಾತ್ ನಿತ್ಯಾನುಷ್ಠಾನಾಯಾಸದುಃಖಮೇವ ಪೂರ್ವ ಕೃತದುರಿತಸ್ಯ ಫಲಮ್, ನ ತು ಕಾಮ್ಯಾನುಷ್ಠಾನಾಯಾಸದುಃಖಮ್ ಇತಿ ವಿಶೇಷೋ ನಾಸ್ತಿತಿ ತದಪಿ ಪೂರ್ವಕೃತದುರಿತಫಲಂ ಪ್ರಸಜ್ಯೇತ | ತಥಾ ಚ ಸತಿ ನಿತ್ಯಾನಾಂ ಫಲಾಶ್ರವಣಾತ್ ತದ್ವಿಧಾನಾನ್ಯಥಾನುಪಪತ್ತೇಶ್ಚ ನಿತ್ಯಾನುಷ್ಠಾನಾಯಾಸದುಃಖಂ ಪೂರ್ವಕೃತದುರಿತಫಲಮ್ ಇತ್ಯರ್ಥಾಪತ್ತಿಕಲ್ಪನಾ ಚ ಅನುಪಪನ್ನಾ | ಏವಂ ವಿಧಾನಾನ್ಯಥಾನುಪಪತ್ತೇಃ ಅನುಷ್ಠಾನಾಯಾಸದುಃಖವ್ಯತಿರಿಕ್ತಫಲತ್ವಾನುಮಾನಾಚ್ಚ ನಿತ್ಯಾನಾಮ್ | ವಿರೋಧಾಚ್ಚ² | ನಿತ್ಯಕರ್ಮಣಾ ಅನುಷ್ಠೀಯಮಾನೇನ ಅನ್ಯಸ್ಯ ಕರ್ಮಣಃ ಫಲಂ ಭುಜ್ಯತೇ ಇತ್ಯಭ್ಯುಪಗಮ್ಯಮಾನೇ ಸ ಏವೋಪಭೋಗಃ ನಿತ್ಯಸ್ಯ ಕರ್ಮಣಃ ಫಲಮಿತಿ ನಿತ್ಯಸ್ಯ ಕರ್ಮಣಃ ಫಲಾಭಾವಃ ಇತಿ ಚ ವಿರುದ್ಧಮ್ ಉಚ್ಯತೇ | ಕಿಂ ಚ ಕಾಮ್ಯಾಗ್ನಿಹೋತ್ರಾದೌ ಅನುಷ್ಠೀಯಮಾನೇ ನಿತ್ಯಮಪಿ ಅಗ್ನಿಹೋತ್ರಾದಿ ತನ್ತ್ರೇಣೈವ ಅನುಷ್ಠಿತಂ ಭವತೀತಿ ತದಾಯಾಸದುಃಖೇನೈವ ಕಾಮ್ಯಾಗ್ನಿಹೋತ್ರಾದಿ ಫಲಮ್ ಉಪಕ್ಷೇಣಂ ಸ್ಯಾತ್ | ತತ್ತನ್ತ್ರತ್ವಾತ್ | ಅಥ ಕಾಮ್ಯಾಗ್ನಿಹೋತ್ರಾದಿಫಲಮ್ ಅನ್ಯದೇವ ಸ್ವರ್ಗಾದಿ, ತದನುಷ್ಠಾನಾಯಾಸದುಃಖಮಪಿ ಭಿನ್ನಂ ಪ್ರಸಜ್ಯೇತ | ನ ಚ ತದಸ್ತಿ | ದೃಷ್ಟವಿರೋಧಾತ್ | ನ ಹಿ ಕಾಮ್ಯಾನುಷ್ಠಾನಾಯಾಸದುಃಖಾತ್ ಕೇವಲನಿತ್ಯಾನುಷ್ಠಾನಾಯಾಸದುಃಖಂ ಭಿನ್ನಂ ದೃಶ್ಯತೇ³ ||

1. ನಿತ್ಯಕರ್ಮವನ್ನು ಜೀವಿಸಿರುವದೇ ಮುಂತಾದ ನಿಮಿತ್ತದಿಂದ ವಿಧಿಸಿರುತ್ತದೆ ; ಪ್ರಾಯಶ್ಚಿತ್ತವನ್ನು ಹಿಂದೆ ಮಾಡಿರುವ ಪಾಪಪರಿಹಾರಕ್ಕಾಗಿ ವಿಧಿಸಿರುತ್ತದೆ.

2. 'ವಿರುದ್ಧಂ ಚೇದಮುಚ್ಯತೇ' ಎಂಬ ಮಾತುಗಳು ಬೇಕಿಲ್ಲವೆಂದು ಬಿಟ್ಟುಬಿಟ್ಟಿದೆ.

3. 'ದುಃಖಾತ್ ನಿತ್ಯಾನುಷ್ಠಾನಾಯಾಸದುಃಖಂ ಭಿನ್ನಂ ದೃಶ್ಯತೇ' ಮ|| ಮೈ||

(ಭಾಷ್ಯಾರ್ಥ)

ಇನ್ನೂ ಒಂದು (ವಿಷಯ) : ನಿತ್ಯ ಮತ್ತು ಕಾಮ್ಯ ಅಗ್ನಿಹೋತ್ರಾದಿಗಳನ್ನು ಮಾಡುವ ಆಯಾಸದ ದುಃಖವು ಸಮಾನವಾಗಿರುವದರಿಂದ ನಿತ್ಯ(ಕರ್ಮ)ವನ್ನು ಮಾಡುವ ಆಯಾಸದ ದುಃಖವೇ ಹಿಂದೆ ಮಾಡಿದ ಪಾಪದ ಫಲವೇ ಹೊರತು ಕಾಮ್ಯವನ್ನು ಮಾಡುವ ಆಯಾಸದ ದುಃಖವಲ್ಲ ಎಂದು (ಹೇಳುವದಕ್ಕೆ) ವಿಶೇಷವು (ಯಾವದೂ) ಇಲ್ಲದಿರುವದರಿಂದ ಅದೂ ಹಿಂದೆ ಮಾಡಿದ ಪಾಪದ ಫಲವೆಂದಾಗಬೇಕಾಗುವದು. ಹಾಗಾದರೆ ನಿತ್ಯ(ಕರ್ಮ)ಗಳಿಗೆ ಶ್ರುತಿಯಲ್ಲಿ ಫಲವನ್ನು ಹೇಳದೆ ಇರುವದರಿಂದಲೂ ಅವನ್ನು ವಿಧಿಸಿರುವದು ಬೇರೊಂದು ಬಗೆಯಿಂದ¹ ಹೊಂದುವಹಾಗಿಲ್ಲವಾದ್ದರಿಂದಲೂ ನಿತ್ಯ(ಕರ್ಮ)ವನ್ನು ಮಾಡುವ ಆಯಾಸದ ದುಃಖವು ಹಿಂದೆ ಮಾಡಿದ ಪಾಪದ ಫಲವು ಎಂದು ಅರ್ಥಾಪತ್ತಿಯನ್ನು ಕಲ್ಪಿಸುವದು² ಹೊಂದಲಾರದು. ಹೀಗೆ ವಿಧಿಸಿರುವದು ಬೇರೊಂದು ಬಗೆಯಲ್ಲಿ³ ಹೊಂದುವದಿಲ್ಲವಾದ್ದರಿಂದ (ಕರ್ಮ)ವನ್ನು ಮಾಡುವ ಆಯಾಸದ ದುಃಖಕ್ಕಿಂತ ಬೇರೆಯಾದ ಫಲವೇ ನಿತ್ಯ(ಕರ್ಮಗಳಿಗೆ) ಇರುವದೆಂದು ಅನುಮಾನ⁴ (ಮಾಡಬೇಕಾಗಿರುವದರಿಂದಲೂ ಪೂರ್ವಪಕ್ಷವು ಸರಿಯಲ್ಲ), ವಿರುದ್ಧವಾಗಿರುವದರಿಂದಲೂ (ಪೂರ್ವಪಕ್ಷವು ಸರಿಯಲ್ಲ). ನಿತ್ಯಕರ್ಮವನ್ನು ಮಾಡಿದರೆ ಮತ್ತೊಂದು ಕರ್ಮದ ಫಲವನ್ನು ಉಪಭೋಗಿಸದಂತಾಗುತ್ತದೆ ಎಂದು ಒಪ್ಪಿ, ಅದೇ ಉಪಭೋಗವು ನಿತ್ಯಕರ್ಮದ ಫಲವೆಂದೂ ನಿತ್ಯಕರ್ಮಕ್ಕೆ ಫಲವೇ ಇಲ್ಲವೆಂದೂ ಹೇಳುವದು ವಿರುದ್ಧವಾಗಿರುತ್ತದೆ.⁵ ಮತ್ತು ಕಾಮ್ಯಾಗ್ನಿಹೋತ್ರವೇ ಮುಂತಾದದ್ದನ್ನು ಮಾಡಿದರೆ

1. ಈ ದುಃಖವು ಹಿಂದಿನ ಪಾಪದ ಫಲವು ಎಂದು ಕಲ್ಪಿಸಿದ ಹೊರತು.

2. ಶ್ರುತವಾದ ವಿಧಾನವು ಬೇರೆ ವಿಧದಿಂದ ಉಪಪನ್ನವಾಗುವದಿಲ್ಲವೆಂದು ಕಲ್ಪಿಸುವದು.

3. ಅದೃಷ್ಟವಾದ ಫಲವೂ ನಿತ್ಯಕರ್ಮಗಳಿಗೆ ಇದೆ ಎಂದು ಕಲ್ಪಿಸಿದ ಹೊರತು ವಿಧಾನವು ಹೊಂದುವದಿಲ್ಲ ; ಹಿಂದಿನ ಪಾಪದ ಫಲವು ದುಃಖವೆಂದು ಕಲ್ಪಿಸಿದರೂ ವಿಧಾನವು ಹೊಂದುವದಿಲ್ಲವೆಂಬುದನ್ನು ಆಗಲೆ ತೋರಿಸಿರುತ್ತದೆ. ಆದ್ದರಿಂದ ಅದೃಷ್ಟಫಲವನ್ನೇ ಕಲ್ಪಿಸಬೇಕು ಎಂದು ಭಾವ.

4. ನೈಯಾಯಿಕರು ಅರ್ಥಾಪತ್ತಿಪ್ರಮಾಣವನ್ನು ಅನುಮಾನದಲ್ಲಿಯೇ ಅಡಕಮಾಡುತ್ತಾರೆ. ಆಚಾರ್ಯರಿಗೆ ಅರ್ಥಾಪತ್ತಿಯನ್ನು ಅವಶ್ಯಕವಾಗಿ ಒಪ್ಪಲೇಬೇಕೆಂಬುದರಲ್ಲಿ ನಿರ್ಭರವಿಲ್ಲವೆಂಬುದಕ್ಕೆ ಇಲ್ಲಿರುವ ಅನುಮಾನವೆಂಬ ಮಾತು ಗಮಕವಾಗಿರುತ್ತದೆ.

5. ನಿತ್ಯಕರ್ಮಕ್ಕೆ ಫಲವುಂಟು, ಫಲವಿಲ್ಲ - ಎಂಬುದು ವ್ಯಾಹತವು.

ನಿತ್ಯವಾದ ಅಗ್ನಿಹೋತ್ರವೇ ಮುಂತಾದದ್ದನ್ನೂ ತಂತ್ರದಿಂದ¹ ಮಾಡಿದಂತೆ ಆಗುವದ ರಿಂದ ಆ (ನಿತ್ಯಕರ್ಮದ) ಆಯಾಸದ ದುಃಖದಿಂದಲೇ ಕಾಮ್ಯಾಗ್ನಿಹೋತ್ರವೇ ಮುಂತಾದದ್ದರ ಫಲವೂ ಮುಗಿದುಹೋಗಬೇಕಾದೀತು. ಏಕೆಂದರೆ ಅದು ಅದರ ಅಧೀನವಾಗಿರುತ್ತದೆ. ಹಾಗಿಲ್ಲದೆ ಕಾಮ್ಯಾಗ್ನಿಹೋತ್ರವೇ ಮುಂತಾದದ್ದಕ್ಕೆ ಸ್ವರ್ಗವೇ ಮುಂತಾದ ಬೇರೆಯೇ ಫಲವೇ (ಆಗುವದು ಎನ್ನುವದಾದರೆ), ಅದನ್ನು (ಮಾಡುವ) ಆಯಾಸದ ದುಃಖವೂ ಬೇರೆಯಾಗಬೇಕಾಗುವದು ; ಆದರೆ ಹಾಗಿಲ್ಲ. ಏಕೆಂದರೆ (ಅದು ಬೇರೆಯನ್ನುವದು) ಕಂಡಿರುವ (ಅನುಭವಕ್ಕೆ) ವಿರುದ್ಧವಾಗುತ್ತದೆ. ಕಾಮ್ಯ(ಕರ್ಮವನ್ನು ಮಾಡಿದ) ಆಯಾಸದ ದುಃಖಕ್ಕಿಂತ ಕೇವಲನಿತ್ಯ(ಕರ್ಮ ವನ್ನು) ಮಾಡಿದ ಆಯಾಸದ ದುಃಖವು ಬೇರೆಯಾಗಿರುವದು (ಅನುಭವದಲ್ಲಿ) ಕಂಡಿರುವದಿಲ್ಲ.

(ಭಾಷ್ಯ)

೧೦೩೫. ಕಿಂಚಾನ್ಯತ್ | ಅವಿಹಿತಮ್ ಅಪ್ರತಿಷಿದ್ಧಂ ಚ ಕರ್ಮ ತತ್ಕಾಲ ಫಲಮ್ | ನ ತು ಶಾಸ್ತ್ರಚೋದಿತಮ್ ಪ್ರತಿಷಿದ್ಧಂ ವಾ ತತ್ಕಾಲಫಲಮ್ ಭವೇತ್ | ತದಾ ಸ್ವರ್ಗಾದಿಷ್ಟಪಿ ಅದೃಷ್ಟಫಲಾಶಾಸನೇನ ಉದ್ಯಮೋ ನ ಸ್ಯಾತ್ | ಅಗ್ನಿ ಹೋತ್ರಾದೀನಾಮೇವ ಕರ್ಮಸ್ವರೂಪಾವಿಶೇಷೇ ಅನುಷ್ಠಾನಾಯಾಸದುಃಖಮಾತ್ರೇಣ ಉಪಕ್ಷಯೋ ನಿತ್ಯಾನಾಮ್ ಸ್ವರ್ಗಾದಿಮಹಾಫಲತ್ವಂ ಕಾಮ್ಯಾನಾಮ್ ಅಜ್ಞೇತಿ ಕರ್ತವ್ಯತಾದ್ಯಾಧಿಕ್ಯೇ ತು ಅಸತಿ ಫಲಕಾಮಿತ್ವಮಾತ್ರೇಣ ಇತಿ ನ ಶಕ್ಯಂ ಕಲ್ಪ ಯಿತುಮ್² | ತಸ್ಮಾತ್³ ನ ನಿತ್ಯಾನಾಂ ಕರ್ಮಣಾಮ್ ಅದೃಷ್ಟಫಲಾಭಾವಃ ಕದಾ ಚಿದಪಿ ಉಪಪದ್ಯತೇ ||

(ಭಾಷ್ಯಾರ್ಥ)

ಮತ್ತೊಂದು (ವಿಷಯವೇನೆಂದರೆ), ಶಾಸ್ತ್ರದಲ್ಲಿ ವಿಧಿಸದೆಯೂ ಪ್ರತಿಷೇಧ ಮಾಡದೆಯೂ (ಇರುವ) ಕರ್ಮಕ್ಕೆ ಆ ಕಾಲದಲ್ಲಿಯೇ ಫಲ(ವುಂಟಾಗುವದೇ) ಹೊರತು ಶಾಸ್ತ್ರದಲ್ಲಿ ವಿಹಿತವಾಗಿರುವ ಅಥವಾ ಪ್ರತಿಷಿದ್ಧವಾಗಿರುವ (ಕರ್ಮಕ್ಕೆ) ಆ ಕಾಲದಲ್ಲಿಯೇ ಫಲವುಂಟಾಗಲಾರದು. ಹಾಗೆ (ಉಂಟಾಗುವದಾದರೆ) ಸ್ವರ್ಗಾದಿ ಗಳಲ್ಲಿಯೂ ಅದೃಷ್ಟಫಲ(ವುಂಟಾಗುವದೆಂಬ) ಆಶೆಯಿಂದ (ಜನರು) ಉದ್ಯೋಗ

1. ನಿತ್ಯಕರ್ಮವನ್ನೇ ಕಾಮದಿಂದ ಮಾಡಿದರೆ ಕಾಮ್ಯವಾಗುತ್ತದೆ ; ಹೀಗೆ ಎರಡನ್ನೂ ಒಟ್ಟಿಗೆ ಮಾಡುವದನ್ನು ತಂತ್ರದಿಂದ ಮಾಡಿದ್ದನ್ನುವರು.

2. 'ನ ಶಕ್ಯಂ ಕಲ್ಪಯಿತುಂ' ಎಂಬುದು ನಿ|| ಗು|| ಗಳಲ್ಲಿ ಮಾತ್ರ ಇದೆ ; ಇರುವದು ಅವಶ್ಯ.

3. 'ತಸ್ಮಾಚ್ಚ' ಮ|| ಮೈ||

೧೮-೬೬] ಕರ್ಮವು ಆವಿದ್ಯಾಕವಾಗಿರುವದರಿಂದ ಜ್ಞಾನದಿಂದಲೇ ನಾಶವಾಗುತ್ತದೆ ೧೧೦೧

ಮಾಡದೆ(ಹೋಗಬೇಕಾ)ದೀತು. (ಎಲ್ಲವೂ) ಕರ್ಮದ ಸ್ವರೂಪ-
(ವುಳ್ಳದ್ದೆಂಬುದು) ಸಮಾನವಾಗಿದ್ದರೂ ಅಗ್ನಿಹೋತ್ರವೇ ಮುಂತಾದ ನಿತ್ಯಕರ್ಮವು
ಮಾತ್ರ ಅದನ್ನು ಮಾಡಿದ ಆಯಾಸದ ದುಃಖಮಾತ್ರದಿಂದಲೇ ಕ್ಷಯವಾಗುವದೆಂತಲೂ
ಅಂಗವೂ ಇತಿಕರ್ತವ್ಯತೆಯೂ ಹೆಚ್ಚಾಗಿಲ್ಲದಿದ್ದರೂ¹ ಕಾಮ್ಯಾದಿಗಳು
(ಅಧಿಕಾರಿಯು) ಫಲ ವನ್ನು ಬಯಸುತ್ತಾನೆಂಬುದೊಂದರಿಂದಲೇ ಸ್ವರ್ಗವೇ
ಮುಂತಾದ ಮಹಾಫಲವುಳ್ಳ ವಾಗಿರುವವೆಂತಲೂ ಕಲ್ಪಿಸುವದಕ್ಕೆ ಆಗಲಾರದು.
ಆದ್ದರಿಂದ ನಿತ್ಯಕರ್ಮಗಳಿಗೆ ಅದೃಷ್ಟಫಲವು ಇಲ್ಲವೆಂಬುದು ಎಂದಿಗೂ
ಯುಕ್ತವಾಗುವದಿಲ್ಲ.

ಕರ್ಮವು ಆವಿದ್ಯಾಕವಾಗಿರುವದರಿಂದ

ಜ್ಞಾನದಿಂದಲೇ ನಾಶವಾಗುತ್ತದೆ

(ಭಾಷ್ಯ)

೧೧೩೬. ಅತಶ್ಚ ಅವಿದ್ಯಾಪೂರ್ವಕಸ್ಯ ಕರ್ಮಣಃ ವಿದ್ವೈವ ಶುಭಸ್ಯ ಅಶುಭಸ್ಯ
ವಾ ಕ್ಷಯಕಾರಣಮ್ ಅಶೇಷತಃ, ನ ನಿತ್ಯಕರ್ಮಾನುಷ್ಠಾನಮ್ | ಅವಿದ್ಯಾ
ಕಾಮಬೀಜಂ ಹಿ ಸರ್ವಮೇವ ಕರ್ಮ | ತಥಾ ಚ² ಉಪಪಾದಿತಮ್ ಅವಿದ್ಯ
ದ್ವಿಷಯಂ ಕರ್ಮ | ವಿದ್ಯದ್ವಿಷಯಾ ಚ ಸರ್ವಕರ್ಮಸಂನ್ಯಾಸಪೂರ್ವಿಕಾ
ಜ್ಞಾನನಿಷ್ಠಾ (ಇತಿ)³ 'ಉಭೌ ತೌ ನ ವಿಜಾನೀತಃ' (೨-೧೯), 'ವೇದಾವಿನಾಶಿನಂ
ನಿತ್ಯಮ್' (೨-೨೧), 'ಜ್ಞಾನಯೋಗೇನ ಸಾಜ್ಞಾನಾಂ ಕರ್ಮಯೋಗೇನ
ಯೋಗಿನಾಮ್' (೩-೩), 'ಅಜ್ಞಾನಾಂ ಕರ್ಮಸಂಜ್ಞಿನಾಮ್' (೩-೨೬),
'ತತ್ತ್ವವಿತ್ತು ಗುಣಾ ಗುಣೇಷು ವರ್ತಂತ ಇತಿ ಮತ್ಯಾ ನ ಸಜ್ಜತೇ'* (೩-೨೮). 'ಸರ್ವ
ಕರ್ಮಾಣಿ ಮನಸಾ ಸಂನ್ಯಸ್ಯಾಸ್ತೇ' (೫-೧೩), 'ನೈವ ಕಿಂಚಿತ್ ಕರೋಮೀತಿ
ಯುಕ್ತೋ ಮನ್ಯೇತ ತತ್ತ್ವವಿತ್' (೫-೮), ಅರ್ಥಾತ್ ಅಜ್ಞಃ ಕರೋಮೀತಿ ;
'ಆರುರುಕ್ನೋಃ ಕರ್ಮ ಕಾರಣಮ್ ಆರೂಢಸ್ಯ⁴ ಯೋಗಸ್ಥಸ್ಯ ಶಮ ಏವ
ಕಾರಣಮ್'* (೬-೩), ಉದಾರಾಸ್ತ್ರಯೋಽಪ್ಯಜ್ಞಾಃ, ಜ್ಞಾನೀ ತ್ವಾತ್ಮೈವ ಮೇ

1. ಅಂಗವೆಂದರೆ ಮುಖ್ಯಕರ್ಮಕ್ಕಾಗಿ ಮಾಡಬೇಕಾಗಿರುವ ಒಳಗಿನ ಕರ್ಮ ; ಇತಿ
ಕರ್ತವ್ಯತೆ ಎಂದರೆ ಹೀಗೆಹೀಗೆ ಮಾಡಬೇಕೆನ್ನುವ ಕ್ರಮ.

2. ಮ|| ಮೈ|| ಗಳಲ್ಲಿ 'ಚ' ಎಂಬುದಿಲ್ಲ.

3. ಈ ಮಾತು ಇಲ್ಲಿರಬೇಕೆಂದು ತೋರುತ್ತದೆ.

4. 'ಯೋಗಾರೂಢಸ್ಯ' ಮ||

* ನಕ್ಷತ್ರಚಿಹ್ನೆ ಹಾಕಿರುವ ವಾಕ್ಯಗಳು ಆಯಾ ಶ್ಲೋಕಗಳ ಅರ್ಥಮಾತ್ರವಾಗಿವೆ.

ಮತಮ್* (೭-೧೮), ಅಜ್ಞಾಃ ಕರ್ಮಿಣಃ 'ಗತಾಗತಂ ಕಾಮಕಾಮಾ ಲಭಂತೇ' (೯-೨೧), 'ಅನನ್ಯಾಶ್ಚಿಂತಯಂತೋ ಮಾಂ ನಿತ್ಯಯುಕ್ತಾ ಯಥೋಕ್ತಮಾತ್ಮಾನಮ್ ಆಕಾಶಕಲ್ಪಮಕಲ್ಮಷಮುಪಾಸತೇ'* (೯-೨೨) 'ದದಾಮಿ ಬುದ್ಧಿಯೋಗಂ ತಂ ಯೇನ ಮಾಮುಪಯಾನ್ತಿ ತೇ' (೧೦-೧೦), ಅರ್ಥಾತ್ ನ ಕರ್ಮಿಣೋಽಜ್ಞಾ ಉಪಯಾನ್ತಿ | ಭಗವತ್ಕರ್ಮಕಾರಿಣಃ ಯೇ ಯುಕ್ತತಮಾ ಅಪಿ ಕರ್ಮಿಣಃ ಅಜ್ಞಾಃ, ತೇ ಉತ್ತರೋತ್ತರಹೀನಫಲತ್ಯಾಗಾವಸಾನಸಾಧನಾಃ | ಅನಿರ್ದೇಶ್ಯಾಕ್ಷರೋಪಾಸ ಕಾಸ್ತು 'ಅದ್ವೇಷ್ಯಾ ಸರ್ವಭೂತಾನಾಮ್' (೧೨-೧೩) ಇತಿ ಆ ಅಧ್ಯಾಯ ಪರಿಸಮಾಪ್ತಿ ಉಕ್ತಸಾಧನಾಃ ಕ್ಷೇತ್ರಾಧ್ಯಾಯಾದ್ಯಧ್ಯಾಯತ್ರಯೋಕ್ತಜ್ಞಾನಸಾಧನಾಶ್ಚ | ಅಧಿಷ್ಠಾನಾದಿಪೃಚ್ಛಾಹೇತುಕಸರ್ವಕರ್ಮಸಂನ್ಯಾಸಿನಾಮ್ ಆತ್ಮೈಕತ್ವಾಕರ್ತೃತ್ವಜ್ಞಾನ ವತಾಂ ಪರಸ್ಯಾಂ ಜ್ಞಾನನಿಷ್ಠಾಯಾಂ ವರ್ತಮಾನಾನಾಂ ಭಗವತ್ತ್ವವಿದಾಮ್ ಅನಿಷ್ಠಾದಿಕರ್ಮಫಲತ್ರಯಂ ಪರಮಹಂಸಪರಿವ್ರಾಜಕಾನಾಮೇವ ಲಬ್ಧಭಗವತ್ಸ್ವ ರೂಪಾತ್ಮೈಕತ್ವಶರಣಾನಾಂ ನ ಭವತಿ ; ಭವತ್ಯೇವ ಅನೈಷಾಮ್ ಅಜ್ಞಾನಾಂ ಕರ್ಮಿಣಾಮ್ ಅಸಂನ್ಯಾಸಿನಾಮ್,* - ಇತ್ಯೇಷ ಗೀತಾಶಾಸ್ತ್ರೋಕ್ತಸ್ಯ^೨ ಕರ್ತವ್ಯಾ ಕರ್ತವ್ಯಾರ್ಥಸ್ಯ ವಿಭಾಗಃ ||

(ಭಾಷ್ಯಾರ್ಥ)

ಆದ್ದರಿಂದಲೂ ಅವಿದ್ಯೆಯಿಂದಂಟಾಗಿರುವ ಕರ್ಮವು ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ (ಅದಕ್ಕೆ) ವಿದ್ಯೆಯೇ ಸ್ವಲ್ಪವೂ ಉಳಿಯದಂತೆ^೩ ನಾಶಪಡಿಸುವ ಕಾರಣವಾಗುವದೇ ಹೊರತು (ಬರಿಯ) ನಿತ್ಯಕರ್ಮಗಳನ್ನು ಮಾಡುವದು (ಕಾರಣ)ವಾಗಲಾರದು.^೪ ಯಾವ ಕರ್ಮವೇ ಆಗಲಿ ಅವಿದ್ಯಾಕಾಮಗಳೆಂಬ ಬೀಜದಿಂದ ಆಗಿರುತ್ತದೆ.^೫ ಆದ್ದರಿಂದಲೇ ಕರ್ಮವು ಅಜ್ಞಾನಿಗಳ ವಿಷಯವೆಂದೂ ಸರ್ವಕರ್ಮಸಂನ್ಯಾಸಪೂರ್ವಕವಾದ ಜ್ಞಾನನಿಷ್ಠೆಯು ಜ್ಞಾನಿಗಳ ವಿಷಯವೆಂದೂ (ಹಿಂದೆ) ತೋರಿಸಿಕೊಟ್ಟಿರುತ್ತದೆ. 'ಅವರಿಬ್ಬರೂ ಅರಿಯರು' (೨-೧೯),

* ನಕ್ಷತ್ರಚಿಹ್ನೆ ಹಾಕಿರುವ ವಾಕ್ಯಗಳು ಆಯಾ ಶ್ಲೋಕಗಳ ಅರ್ಥಮಾತ್ರವಾಗಿವೆ.

1. 'ಅಕಲ್ಮಷಮ್' ಎಂಬ ಮಾತು ಮ|| ಮೈ|| ಗಳಲ್ಲಿಲ್ಲ.
2. 'ಗೀತಾಶಾಸ್ತ್ರೋಕ್ತಕರ್ತವ್ಯಾಕರ್ತವ್ಯ' ಮ|| ಮೈ|| ವಾ||
3. ಫಲೋಪಭೋಗದಿಂದಾಗಲಿ ಪ್ರಾಯಶ್ಚಿತ್ತದಿಂದಾಗಲಿ ಕರ್ಮವು ಹೋದರೂ ಸ್ವಲ್ಪವೂ ಉಳಿಯದಂತೆ ಹೋಗುವದಿಲ್ಲ. 4. ಏಕೆಂದರೆ ನಿತ್ಯಕರ್ಮಕ್ಕೂ ಅದೃಷ್ಟಫಲವುಂಟು.
5. ಅವಿದ್ಯಾಕಾಮಕರ್ಮಗಳನ್ನು ಸಂಸಾರಬೀಜವೆಂದು ಕರೆಯುವದು ಆಚಾರ್ಯರ ಶೈಲಿ. ಬೀಜವೆಂದರೆ ಕಾರಣ.

‘ಈತನು) ಅವಿನಾಶಿಯೆಂದೂ ನಿತ್ಯನೆಂದೂ (ಯಾವನು) ಅರಿತುಕೊಳ್ಳುವನೋ’ (೨-೨೧). ‘ಸಾಂಖ್ಯರಿಗೆ ಜ್ಞಾನಯೋಗದಿಂದ (ಆಗುವ ನಿಷ್ಠೆ), ಯೋಗಿಗಳಿಗೆ ಕರ್ಮಯೋಗದಿಂದ (ಆಗುವ ನಿಷ್ಠೆ)’ (೩-೩), ‘ಕರ್ಮದಲ್ಲಿ ಸಂಗವುಳ್ಳ ಅಜ್ಞರಿಗೆ (ಬುದ್ಧಿಭೇದವನ್ನು ಮಾಡಬಾರದು)’ (೩-೨೬), ‘ಆದರೆ ತತ್ತ್ವವನ್ನು ಅರಿತವನು ಗುಣಗಳು ಗುಣಗಳಲ್ಲಿ ಪ್ರವರ್ತಿಸುವವೆಂದು ತಿಳಿದು ಸಕ್ತನಾಗದೆ ಇರುತ್ತಾನೆ’ (೩-೨೮), ‘ಸರ್ವಕರ್ಮಗಳನ್ನೂ ಮನಸ್ಸಿನಿಂದ ಸಂನ್ಯಾಸಮಾಡಿ ಕುಳಿತಿರುವನು’ (೫-೧೩), ‘ತತ್ತ್ವವನ್ನು ಬಲ್ಲವನು (ನಾನು) ಏನೂ ಮಾಡುತ್ತಿಲ್ಲ ಎಂದು ತಿಳಿದಿರುವನು’ (೫-೮), ಅರ್ಥವಶದಿಂದ ಅಜ್ಞನು ಮಾಡುತ್ತೇನೆಂದು (ತಿಳಿದಿರುತ್ತಾನೆ ಎಂದಂತಾಯಿತು) ; ‘ಆರುರುಕ್ಷವಾದವನಿಗೆ ಕರ್ಮವು ಕಾರಣವು, ಆರೂಢನಾಗಿ ಯೋಗದಲ್ಲಿರುವವನಿಗೆ ಶಮವೇ ಕಾರಣವು’ (೬-೩), ‘ಅಜ್ಞರಾದ ಮೂವರೂ ಉದಾರರೇ, ಆದರೆ ಜ್ಞಾನಿಯು ನನ್ನ ಆತ್ಮನೇ ಎಂದು ನನ್ನ ಮತವು’ (೭-೧೮), ಅಜ್ಞರಾದ ಕರ್ಮಿಗಳು ‘ಕಾಮಕಾಮರಾದ್ದರಿಂದ ಹೋಗಿಬಂದೂ ಮಾಡುವ (ಗತಿಯನ್ನು) ಪಡೆಯುತ್ತಾರೆ’ (೯-೨೧), ‘ಅನನ್ಯರಾಗಿ ನನ್ನನ್ನೇ ಚಿಂತಿಸುತ್ತಿರುವ ನಿತ್ಯಯುಕ್ತರು ಆಕಾಶದಂತೆ ಅಕಲ್ಮಷನಾಗಿರುವ ನನ್ನನ್ನೇ ಉಪಾಸನೆಮಾಡುತ್ತಾರೆ’ (೯-೨೨), ಅವರಿಗೆ ಆ ಬುದ್ಧಿಯೋಗವನ್ನು ಕೊಡುವೆನು, ಅದರಿಂದ ಅವರು ನನ್ನನ್ನು ಹೊಂದುವರು’ (೧೦-೧೦), ‘ಆದ್ದರಿಂದ ಕರ್ಮಿಗಳಾದ ಅಜ್ಞರು (ಭಗವಂತನನ್ನು) ಸೇರುವದಿಲ್ಲ(ವೆಂದು ಹೇಳಿದಂತಾಯಿತು). ‘ಭಗವತ್ಕರ್ಮವನ್ನು ಮಾಡುವ, ಯುಕ್ತತಮರಾದರೂ ಅಜ್ಞರಾದ ಕರ್ಮಿಗಳಿರುವರಲ್ಲ, ಅವರು ಮುಂದುಮುಂದಕ್ಕೆ (ಒಂದಕ್ಕಿಂತ ಒಂದು) ಕಡಿಮೆಯ ಫಲವುಳ್ಳ ತ್ಯಾಗಾಂತವಾದ ಸಾಧನವುಳ್ಳವರು (೧೨-೨, ೧೨-೮ ರಿಂದ ೧೨) ; ಆದರೆ ಅನಿರ್ದೇಶ್ಯವಾದ ಅಕ್ಷರವನ್ನು ಉಪಾಸನೆಮಾಡುವವರು ‘ಯಾವ ಭೂತಗಳನ್ನೂ ದ್ವೇಷಿಸದೆ’ (೧೨-೧೩) ಎಂಬುದರಿಂದ ಹಿಡಿದು (ಆ) ಅಧ್ಯಾಯವು ಮುಗಿಯುವವರೆಗೂ ಹೇಳಿರುವ ಸಾಧನವುಳ್ಳವರು, ಮತ್ತು ಕ್ಷೇತ್ರಾಧ್ಯಾಯವೇ ಮೊದಲಾದ ಮೂರು ಅಧ್ಯಾಯಗಳಲ್ಲಿ ಹೇಳಿರುವ ಸಾಧನವುಳ್ಳವರು.¹ ಅಧಿಷ್ಠಾನವೇ ಮುಂತಾದ ಐದು ಕಾರಣಗಳಿಂದಾಗಿರುವ ಸರ್ವಕರ್ಮಗಳನ್ನೂ ಸಂನ್ಯಾಸಮಾಡಿ ಆತ್ಮನು ಒಬ್ಬನೇ, (ಅವನು)

1. ಹದಿಮೂರನೆಯ ಅಧ್ಯಾಯದಲ್ಲಿ ಹೇಳಿರುವ ಅಮಾನಿತ್ಯಾದಿಗಳು, ಹದಿನಾಲ್ಕನೆಯ ಅಧ್ಯಾಯದಲ್ಲಿ ಹೇಳಿರುವ ಗುಣಾತೀತನಾಗುವ ಸಾಧನಗಳು, ಹದಿನೈದನೆಯ ಅಧ್ಯಾಯದಲ್ಲಿ ಹೇಳಿರುವ ಅಸಂಗತ್ವನಿರ್ಮಾನಮೋಹತ್ಯಾದಿಸಾಧನಗಳು - ಇವೆಲ್ಲ ಅಕ್ಷರೋಪಾಸಕರಿಗೆ ಹೇಳಿದವು.

ಅಕರ್ತೃ - ಎಂಬ ಜ್ಞಾನವನ್ನು ಹೊಂದಿ ಹೆಚ್ಚಿನ ಜ್ಞಾನನಿಷ್ಠೆಯಲ್ಲಿಯೇ ಇದ್ದು ಕೊಂಡು, ಭಗವಂತನ ತತ್ವವನ್ನು ಅರಿತುಕೊಂಡು ಪರಮಹಂಸಪರಿವ್ರಾಜಕರಾಗಿ ಭಗವಂತನ ಸ್ವರೂಪವಾಗಿರುವ ತಮ್ಮ ಆತ್ಮನ ಏಕತ್ವವನ್ನು ಶರಣುಹೊಂದಿರುವವರೆಗೆ ಮಾತ್ರ ಅನಿಷ್ಟವೇ ಮುಂತಾದ ಮೂರು ಬಗೆಯ ಕರ್ಮಫಲವು ಆಗುವದಿಲ್ಲ. ಮಿಕ್ಕ ಅಜ್ಞರಾದ ಸಂನ್ಯಾಸಿಗಳಲ್ಲದ ಕರ್ಮಿಗಳಿಗೆ ಆಗಿಯೇತೀರುತ್ತದೆ. (೧೮-೧೨, ೧೪, ೪೯, ೫೦, ೫೪, ೫೫). ಹೀಗೆಂಬ ಇದೇ ಗೀತಾಶಾಸ್ತ್ರದಲ್ಲಿ ಹೇಳಿರುವ ಕರ್ತವ್ಯಾಕರ್ತವ್ಯದ ವಿಂಗಡವು.¹

ಕರ್ತೃತ್ವವು ಆವಿದ್ಯಕ, ಗೌಣವಲ್ಲ

(ಭಾಷ್ಯ)

೧೧೩. ಅವಿದ್ಯಾಪೂರ್ವಕತ್ವಂ ಸರ್ವಸ್ಯ ಕರ್ಮಣಃ ಅಸಿದ್ಧಮ್ ಇತಿ ಚೇತ್ | ನ | ಬ್ರಹ್ಮಹತ್ಯಾದಿವತ್² | ಯದ್ಯಪಿ ಶಾಸ್ತ್ರಾವಗತಂ ನಿತ್ಯಂ ಕರ್ಮ ತಥಾಪಿ ಅವಿದ್ಯಾವತ ಏವ ಭವತಿ | ಯಥಾ ಪ್ರತಿಷೇಧಶಾಸ್ತ್ರಾವಗತಮಪಿ ಬ್ರಹ್ಮಹತ್ಯಾದಿಲಕ್ಷಣಂ ಕರ್ಮ ಅನರ್ಥಕಾರಣಮ್ ಅವಿದ್ಯಾಕಾಮಾದಿದೋಷವತೋ ಭವತಿ, ಅನ್ಯಥಾ ಪ್ರವೃತ್ತನುಪಪತ್ತೇಃ, ತಥಾ ನಿತ್ಯನೈಮಿತ್ತಿಕಕಾಮ್ಯಾನ್ಯಪಿ ಇತಿ | ದೇಹವ್ಯತಿರಿಕ್ತಾತ್ಮನಿ ಅಜ್ಞಾತೇ, ಪ್ರವೃತ್ತಿನಿರ್ತಾದಿಕರ್ಮಸು ಅನುಪಪನ್ನಾ ಇತಿ ಚೇತ್ | ನ | ಚಲನಾತ್ಮಕಸ್ಯ ಕರ್ಮಣಃ ಅನಾತ್ಮಕರ್ತೃಕಸ್ಯ 'ಅಹಂ ಕರೋಮಿ' ಇತಿ ಪ್ರವೃತ್ತಿದರ್ಶನಾತ್ ||

(ಭಾಷ್ಯಾರ್ಥ)

(ಆಕ್ಷೇಪ) :- ಕರ್ಮವೆಲ್ಲವೂ ಅವಿದ್ಯೆಯಿಂದಲೇ (ಆಗಿರುವದೆಂಬುದು) ಸಿದ್ಧವಾಗಿರುವದಿಲ್ಲ.³

(ಪರಿಹಾರ) :- ಹಾಗಲ್ಲ. ಬ್ರಹ್ಮಹತ್ಯವೇ ಮುಂತಾದವುಗಳಂತೆ (ಎಲ್ಲವೂ ಆವಿದ್ಯಕವಾಗಿರಬಹುದಾಗಿದೆ). ನಿತ್ಯಕರ್ಮವು ಶಾಸ್ತ್ರದಿಂದಲೇ ತಿಳಿದುಬರತಕ್ಕದ್ದೆಂಬುದು (ನಿಜ)ವೇ ; ಆದರೂ (ಆದೂ) ಅವಿದ್ಯಾವಂತನಿಗೇ ಆಗಿರುತ್ತದೆ. ಹೇಗೆ ಪ್ರತಿಷೇಧಶಾಸ್ತ್ರದಿಂದ ತಿಳಿಯಬಂದಿರುವದಾದರೂ ಬ್ರಹ್ಮಹತ್ಯೆಯೇ ಮುಂತಾದ

1. ಅಜ್ಞರಿಗೆ ಕರ್ಮ, ಆತ್ಮಜ್ಞಾನಿಗಳಿಗೆ ಜ್ಞಾನನಿಷ್ಠೆ - ಎಂಬುದೇ ವಿಂಗಡ.

2. ಇಲ್ಲಿ ಒಂದು ಹೇತುವಚನವು ಬಿಟ್ಟುಹೋಗಿದೆ ಎಂದು ತೋರುತ್ತದೆ.

3. ಅಶಾಸ್ತ್ರೀಯವಾದ ಕರ್ಮವು ಆವಿದ್ಯಕವಾಗಲಿ, ಶಾಸ್ತ್ರೋಕ್ತವಾದ ಕರ್ಮವು ಹೇಗೆ ಆವಿದ್ಯಕ ? - ಎಂದು ಆಕ್ಷೇಪ.

ಕರ್ಮವು ಅನರ್ಥಕಾರಕವಾಗಿರುವದರಿಂದ ಅವಿದ್ಯೆ, ಕಾಮ - ಮುಂತಾದ ದೋಷಗಳುಳ್ಳವನಿಗೇ ಆಗುವದೋ ಹಾಗಿಲ್ಲದಿದ್ದರೆ (ಅದರಲ್ಲಿ ಜನರು) ತೊಡಗುವದೆಂಬುದು ಹೊಂದಲಾರದೋ ಅದರಂತೆಯೇ ನಿತ್ಯ, ನೈಮಿತ್ತಿಕ, ಕಾಮ್ಯ - (ಎಂಬ ಕರ್ಮಗಳೂ) ಅವಿದ್ಯಾದೋಷವುಳ್ಳವರಿಗೇ ಆಗುತ್ತವೆ.¹

(ಆಕ್ಷೇಪ) :- ದೇಹಕ್ಕಿಂತ ಬೇರೆಯಾದ ಆತ್ಮನನ್ನು ಅರಿತುಕೊಳ್ಳದೆ ಇದ್ದರೆ ನಿತ್ಯವೇ ಮುಂತಾದ ಕರ್ಮಗಳಲ್ಲಿ ತೊಡಗುವದು ಹೊಂದುವಹಾಗಿಲ್ಲವಲ್ಲ !²

(ಪರಿಹಾರ) :- ಹಾಗಲ್ಲ. ಚಲನರೂಪವಾದ ಕರ್ಮವು ಅನಾತ್ಮಕರ್ತೃಕ³-ವಾಗಿದ್ದರೂ 'ನಾನು ಮಾಡುತ್ತಿದ್ದೇನೆ' ಎಂದು ತೊಡಗುವದು ಕಂಡುಬಂದಿದೆ.

(ಭಾಷ್ಯ)

೧೧೩೮. ದೇಹಾದಿಸಜ್ಞಾತೇ ಅಹಂಪ್ರತ್ಯಯೋ ಗೌಣಃ , ನ ಮಿಥ್ಯಾ - ಇತಿ ಚೇತ್ | ನ | ತತ್ಕಾರ್ಯೇಷ್ವಪಿ ಗೌಣತ್ವೋಪಪತ್ತೇಃ | ಆತ್ಮೀಯೇ ದೇಹಾದಿ ಸಜ್ಞಾತೇ ಅಹಂಪ್ರತ್ಯಯೋ ಗೌಣಃ, ಯಥಾ ಆತ್ಮೀಯೇ ಪುತ್ರೇ 'ಆತ್ಮಾ ವೈ ಪುತ್ರ ನಾಮಾಸಿ' (ತೈ.ಆ.ಏಕಾ. ೨-೧೧) ಇತಿ, ಲೋಕೇ ಚಾಪಿ 'ಮಮ ಪ್ರಾಣ ಏವಾಯಂ ಗೌಃ' ಇತಿ, ತದ್ವತ್ | ನೈವಾಯಂ ಮಿಥ್ಯಾಪ್ರತ್ಯಯಃ | ಮಿಥ್ಯಾಪ್ರತ್ಯಯಸ್ತು ಸ್ಥಾನುಪುರುಷಯೋಃ ಅಗ್ರಹ್ಯಮಾಣವಿಶೇಷಯೋಃ | ನ⁴ ಗೌಣಪ್ರತ್ಯಯಸ್ಯ ಮುಖ್ಯ ಕಾರ್ಯಾರ್ಥತ್ವಮ್ | ಅಧಿಕರಣಸ್ತುತ್ಯರ್ಥತ್ವಾತ್ ಲುಪ್ತೋಪಮಾಶಬ್ದೇನ | ಯಥಾ 'ಸಿಂಹೋ ದೇವದತ್ತಃ, 'ಅಗ್ನಿರ್ಮಾಣವಕಃ' ಇತಿ ಸಿಂಹ ಇವ, ಅಗ್ನಿರಿವ, ಕ್ರೌರ್ಯಪೈಚ್ಛಲ್ಯಾದಿಸಾಮಾನ್ಯವತ್ತ್ವಾತ್ ದೇವದತ್ತಮಾಣವಕಾಧಿಕರಣಸ್ತುತ್ಯರ್ಥ ಮೇವ | ನ ತು ಸಿಂಹಕಾರ್ಯಮ್ ಅಗ್ನಿಕಾರ್ಯಂ ವಾ ಗೌಣಶಬ್ದಪ್ರತ್ಯಯ- ನಿಮಿತ್ತಂ ಕಿಂಚಿತ್ ಸಾಧ್ಯತೇ | ಮಿಥ್ಯಾಪ್ರತ್ಯಯಕಾರ್ಯಂ ತು ಅನರ್ಥಮ್ ಅನುಭವತಿ

1. ದೋಷವಿಲ್ಲದೆ ಕರ್ಮದಲ್ಲಿ ತೊಡಗುವದಾಗಲಾರದೆಂಬುದೇ ಇಲ್ಲಿ ಹೇತು. ನಿತ್ಯ ಕರ್ಮವೂ ಅವಿದ್ಯಕವೆಂಬುದಕ್ಕೆ ಬೃ. ಭಾ. ೧-೩-೧ ನೋಡಿ.

2. ಲೋಕಾಂತರಕ್ಕೆ ಸಂಬಂಧಪಟ್ಟ ದೇಹವ್ಯತಿರಿಕ್ತನಾದ ಆತ್ಮನನ್ನು ಅರಿತುಕೊಂಡವನು ಅಜ್ಞಾನಿ ಹೇಗೆ ?

3. ದೇಹದ ಕರ್ಮವನ್ನು ತನ್ನದು ಎಂದು ತಿಳಿದುಕೊಂಡವನು ಅಜ್ಞಾನಿಯೆಂಬುದು ಸಿದ್ಧ. ದೇಹವ್ಯತಿರಿಕ್ತನಾದ ಅಹಂಪ್ರತ್ಯಯಗಮ್ಯನಾದ ಆತ್ಮನನ್ನು ತಿಳಿದುಕೊಂಡರೂ ಕೂಟಸ್ಥವಾದ ನಿರ್ವಿಶೇಷವಾದ ಬ್ರಹ್ಮವೆಂಬ ತನ್ನ ಆತ್ಮನನ್ನು ತಿಳಿಯದ್ದರಿಂದ ಅವನೂ ಅಜ್ಞಾನೇ ಎಂಬ ಯುಕ್ತಿಯನ್ನೂ ಇಲ್ಲಿ ಸೇರಿಸಿಕೊಳ್ಳಬೇಕು.

4. ಮ|| ದಲ್ಲಿಲ್ಲ ; ಇರಬೇಕು. 'ನ | ನ ಗೌಣಪ್ರತ್ಯಯಸ್ಯ ಮುಖ್ಯಕಾರ್ಯಾರ್ಥತ್ವಮ್' ಎಂದಿದ್ದರೆ ಇನ್ನೂ ಒಳ್ಳೆಯದು.

5. 'ಸಾಮಾನ್ಯಾತ್' ಮ|| ಮೈ||

ಇತಿ | ಗೌಣಪ್ರತ್ಯಯವಿಷಯಂ ಚ ಜಾನಾತಿ 'ನೈಷ ಸಿಂಹೋ ದೇವದತ್ತಃ'¹,
'ನಾಯಮಗ್ನಿಮಾರ್ಣವಕಃ'² ಇತಿ | ತಥಾ ಗೌಣೇನ ದೇಹಾದಿಸಂಘಾತೇನ ಆತ್ಮನಾ
ಕೃತಂ ಕರ್ಮ ನ ಮುಖ್ಯೇನ ಅಹಂಪ್ರತ್ಯಯವಿಷಯೇಣ ಆತ್ಮನಾ ಕೃತಂ ಸ್ಯಾತ್ |
ನ ಹಿ ಗೌಣಸಿಂಹಾಗ್ನಿಭ್ಯಾಂ ಕೃತಂ ಕರ್ಮ ಮುಖ್ಯಸಿಂಹಾಗ್ನಿಭ್ಯಾಂ ಕೃತಂ ಸ್ಯಾತ್ | ನ
ಚ ಕ್ರೌರ್ಯೇಣ ಪೈಚ್ಛಲ್ಯೇನ ವಾ ಮುಖ್ಯಸಿಂಹಾಗ್ನೋಃ ಕಾರ್ಯಂ ಕಿಂಚಿತ್
ಕ್ರಿಯತೇ | ಸ್ತುತ್ಯರ್ಥತ್ವೇನ ಉಪಕ್ಷೇಣತ್ವಾತ್ | ಸ್ತೂಯಮಾನೌ ಚ ಜಾನೀತಃ 'ನಾಹಂ
ಸಿಂಹಃ', 'ನಾಹಮ್ ಅಗ್ನಿಃ' ಇತಿ | 'ನಃ ಸಿಂಹಸ್ಯ ಕರ್ಮ ಮಮ ಅಗ್ನೇಶ್ಚ'
ಇತಿ | ತಥಾ ನ ಸಂಘಾತಸ್ಯ ಕರ್ಮ ಮಮ ಮುಖ್ಯಸ್ಯ ಆತ್ಮನಃ ಇತಿ ಪ್ರತ್ಯಯೋ
ಯುಕ್ತತರಃ ಸ್ಯಾತ್ | ನ ಪುನಃ 'ಅಹಂ ಕರ್ತಾ', 'ಮಮ ಕರ್ಮ' ಇತಿ ||

(ಭಾಷ್ಯಾರ್ಥ)

(ಆಕ್ಷೇಪ) :- ದೇಹವೇ ಮುಂತಾದವುಗಳ ಸಂಘಾತದಲ್ಲಿ ನಾನೆಂಬ ಅರಿವು
ಗೌಣವೇ ಹೊರತು ಮಿಥ್ಯೆಯಲ್ಲ.

(ಪರಿಹಾರ) :- ಹಾಗಲ್ಲ. (ಅದು ನಿಜವಾದರೆ) ಅದರ ಕಾರ್ಯಗಳೂ
ಗೌಣವೆಂದಾಗಬೇಕಾಗುವದು.

(ಆಕ್ಷೇಪದ ವಿವರ) :- ತನ್ನದಾಗಿರುವ⁴ ದೇಹಾದಿಸಂಘಾತದಲ್ಲಿ ನಾನೆಂಬ
ಅರಿವು (ಉಂಟಾಗುವದರಿಂದ) ಗೌಣವು. 'ನನ್ನ ಆತ್ಮನೇ ಪುತ್ರನೆಂಬುವನಾಗಿ
ದ್ವೀಯೇ' (ತೈ. ಆ. ಏಕಾ. ೨-೧೧) ಎಂದು (ವೈದಿಕಪ್ರಯೋಗವಿದೆಯಲ್ಲವೆ ?)
ಲೋಕದಲ್ಲಿಯೂ 'ಈ ಎತ್ತು ನನ್ನ ಪ್ರಾಣವೇ' (ಎನ್ನುವದಿಲ್ಲವೆ ?) ಹಾಗೆಯೇ
(ಇದು). ಇದು ಮಿಥ್ಯಾಪ್ರತ್ಯಯವಲ್ಲವೇ ಅಲ್ಲ. ಮಿಥ್ಯಾಪ್ರತ್ಯಯವಾದರೋ
(ಇದು ಇಂಥದ್ದೆಂದು) ವಿಶೇಷವು ಗೊತ್ತಾಗದೆ ಇರುವ ಮೋಟುಮರ, ಮನುಷ್ಯ⁵ -
(ಇವರ ವಿಷಯದಲ್ಲಿ ಆಗುತ್ತದೆ).

(ಪರಿಹಾರ) :- ಹಾಗಲ್ಲ.⁶ ಗೌಣಪ್ರತ್ಯಯವು ಮುಖ್ಯಕಾರ್ಯವೆಂಬ

1. 'ದೇವದತ್ತಃ ಸ್ಯಾತ್' ಆ|| 2. 'ನೈಷ ಸಿಂಹಃ, 'ನಾಯಮಗ್ನಿಃ' ಇತಿ -
ಎಂದಿಷ್ಟೇ ಮ|| ಮೈ|| 3. 'ನ ಹಿ' ಮ|| ಮೈ||

4. ತನ್ನದನ್ನು ತಾನೆಂದು ಬಗೆಯುವದೂ ಕರೆಯುವದೂ ಗೌಣವು.

5. ಇಲ್ಲಿ 'ಅಗ್ರಹ್ಯಮಾಣವಿಶೇಷಯೋಃ' ಆದಮೇಲೆ ಇತಿ ಎಂದಿದ್ದರೆ ಪೂರ್ವಪಕ್ಷವು
ಇಲ್ಲಿಗೆ ಮುಗಿಯಿತೆಂದು ಸ್ಪಷ್ಟವಾಗಿ ತಿಳಿಯಬರುತ್ತಿತ್ತು. ಅಥವಾ 'ನ | ನ ಗೌಣಪ್ರತ್ಯಯಸ್ಯ'
ಎಂದಾದರೂ ಇದ್ದಿದ್ದರೆ ಸಿದ್ಧಾಂತವು ಪ್ರಾರಂಭವಾಯಿತೆಂದು ಸ್ಪಷ್ಟವಾಗಿ ತಿಳಿಯುತ್ತಿತ್ತು.

6. ಇಲ್ಲಿ 'ನ | ನ ಗೌಣಪ್ರತ್ಯಯಸ್ಯ' ಎಂದಿದ್ದರೆ ಹೇಗೋ ಹಾಗೆ ಕನ್ನಡಿಸಿದೆ.

ಪ್ರಯೋಜನವುಳ್ಳದ್ದಾಗಿರುವದಿಲ್ಲ. ಏಕೆಂದರೆ (ಗೌಣಪ್ರತ್ಯಯವನ್ನು ತಿಳಿಸುವ ವಾಕ್ಯದಲ್ಲಿ) ಉಪಮಾನವನ್ನು ಹೇಳುವ ಮಾತು ಲೋಪವಾಗಿರುವದರಿಂದ (ಅದು) ಆಯಾ ಆಶ್ರಯ(ವಾದ ವಿಷಯವನ್ನು) ಹೊಗಳುವದಕ್ಕೆ ಬಂದಿರುತ್ತದೆ. ಹೇಗೆಂದರೆ 'ದೇವದತ್ತನು ಸಿಂಹವು', 'ಈ ಹುಡುಗನು ಅಗ್ನಿಯು' ಎಂಬುದು ಸಿಂಹದಂತೆ, ಬೆಂಕಿಯಂತೆ ಕ್ರೂರನಾಗಿರುವದು, ಹಳದಿಯಾಗಿರುವದು - ಮುಂತಾದ ಹೋಲಿಕೆಯಿಂದ ದೇವದತ್ತ, ಹುಡುಗ (ಎಂಬ ಉಪಮೇಯ) ವಿಷಯವನ್ನು ಹೊಗಳುವದಕ್ಕೇ (ಬಂದಿರುತ್ತದೆಯೇ) ಹೊರತು ಸಿಂಹದ ಕಾರ್ಯವಾಗಲಿ ಬೆಂಕಿಯ ಕಾರ್ಯವಾಗಲಿ ಯಾವದೊಂದೂ ಗೌಣಶಬ್ದಪ್ರತ್ಯಯಗಳ ಕಾರಣದಿಂದ ಆಗುವದಿಲ್ಲ. ಆದರೆ ಮಿಥ್ಯಾಪ್ರತ್ಯಯದ ಕಾರ್ಯವಾದ ಅನರ್ಥವನ್ನಾದರೋ (ಸ್ಪುಟವಾಗಿ) ಅನುಭವಿಸುತ್ತಿರುತ್ತಾರೆ.¹ (ಇದಲ್ಲದೆ) ಗೌಣಪ್ರತ್ಯಯಕ್ಕೆ ವಿಷಯವಾಗಿರುವ (ಪದಾರ್ಥದ ಸ್ವರೂಪ)ವನ್ನೂ 'ಈ ದೇವದತ್ತನು ಸಿಂಹವಲ್ಲ', 'ಈ ಹುಡುಗನು ಬೆಂಕಿಯಲ್ಲ' - ಎಂದು ತಿಳಿದುಕೊಂಡಿರುತ್ತಾರೆ.² ಹಾಗೆ ದೇಹಾದಿ ಸಂಘಾತವೆಂಬ ಗೌಣಾತ್ಮನು ಮಾಡಿದ ಕರ್ಮವು ಮುಖ್ಯನಾದ ಆ ಅಹಂಪ್ರತ್ಯಯ ವಿಷಯನಾದ ಆತ್ಮನು³ ಮಾಡಿದ್ದು ಆಗಲಾರದು. ಗೌಣವಾದ ಸಿಂಹ, ಬೆಂಕಿ - ಇವುಗಳು ಮಾಡಿದ ಕರ್ಮವು ಮುಖ್ಯವಾದ ಸಿಂಹಬೆಂಕಿಗಳು ಮಾಡಿದ್ದಾಗಲಾರದಷ್ಟೆ ? ಕ್ರಿಯಾದಿಂದಲಾಗಲಿ ಹಳದಿಬಣ್ಣದಿಂದಲಾಗಲಿ ಮುಖ್ಯಸಿಂಹಾನ್ನಿಗಳ ಕಾರ್ಯವು ಯಾವದೂ ಆಗುವದೂ ಇಲ್ಲ ; ಏಕೆಂದರೆ (ಆ ಸಿಂಹಾನ್ನಿಶಬ್ದಗಳು) ಹೊಗಳುವದರಲ್ಲಿಯೇ ಕೊನೆಗಂಡಿರುತ್ತವೆ. ಹೊಗಳಿಸಿಕೊಳ್ಳುವವರಿಗೂ 'ನಾನು ಸಿಂಹವಲ್ಲ', 'ನಾನು ಅಗ್ನಿಯಲ್ಲ', 'ಸಿಂಹದ ಕರ್ಮವು ನನ್ನದಲ್ಲ', 'ಬೆಂಕಿಯ ಕರ್ಮವು ನನ್ನದಲ್ಲ' ಎಂದು ತಿಳಿದಿರುತ್ತದೆ. ಇದರಂತೆಯೇ (ದೇಹಾದಿಗಳಲ್ಲಿ ನಾನೆಂಬ ಅರಿವು ಗೌಣವಾದರೆ) 'ಸಂಘಾತದ ಕರ್ಮವು ಮುಖ್ಯಾತ್ಮನಾದ ನನ್ನದಲ್ಲ ಎಂಬ ಅರಿವು (ಉಂಟಾಗುವದು) ಹೆಚ್ಚು ಯುಕ್ತವಾದೀತೇ ಹೊರತು 'ನಾನು ಕರ್ತನು, ಕರ್ಮವು ನನ್ನದು' ಎಂಬ (ಅರಿವುಂಟಾಗುವದು ಯುಕ್ತ)ವಾಗಲಾರದು.

1. ದಾಷ್ಟಾಂಕಿಕದಲ್ಲಿ ಅನರ್ಥದ ಅನುಭವವಿರುವದರಿಂದ ಅಲ್ಲಿ ಗೌಣತತ್ವವನ್ನು ಕಲ್ಪಿಸುವದು ಯುಕ್ತವಲ್ಲ ಎಂದು ಭಾವ.

2. ಆದರೆ ಪ್ರಕೃತದಲ್ಲಿ ದೇಹಾದಿಗಳೇ ತಾನೆಂದುಕೊಂಡಿರುವರೇ ಹೊರತು ನಾನು ದೇಹಾದಿಗಳಲ್ಲ, ಅವುಗಳ ಕರ್ಮವು ನನ್ನದಲ್ಲ - ಎಂದೇನೂ ತಿಳಿದುಕೊಂಡಿರುವದಿಲ್ಲ.

3. ಸಿದ್ಧಾಂತದಲ್ಲಿ ಆತ್ಮನು ವಿಷಯಿಯೇ ಹೊರತು ವಿಷಯನಲ್ಲವಾದರೂ ಪೂರ್ವಪಕ್ಷಿಯ ಮತದಲ್ಲಿ ಅಹಂಪ್ರತ್ಯಯವಿಷಯನೆಂಬ ಕಾರಣದಿಂದ ಅಹಂಪ್ರತ್ಯಯ ವಿಷಯನಾದ ಆತ್ಮನನ್ನು ಮುಖ್ಯಾತ್ಮನೆಂದಿದೆ.

(ಭಾಷ್ಯ)

೧೧೩೯. ಯಚ್ಚ ಆಹುಃ - ಆತ್ಮೀಯೈಃ ಸ್ತೃತೀಚ್ಛಾಪ್ರಯತ್ನೈಃ ಕರ್ಮ ಹೇತುಭಿಃ ಆತ್ಮಾ ಕರ್ಮ ಕರೋತಿ ಇತಿ | (ತತ್)¹ ನ | ತೇಷಾಂ ಮಿಥ್ಯಾ ಪ್ರತ್ಯಯಪೂರ್ವಕತ್ವಾತ್ | ಮಿಥ್ಯಾಪ್ರತ್ಯಯನಿಮಿತ್ತೇಷ್ಟಾನಿಷ್ಟಾನುಭೂತಕ್ರಿಯಾ ಫಲಜನಿತಸಂಸ್ಕಾರಪೂರ್ವಕಾ ಹಿ ಸ್ತೃತೀಚ್ಛಾಪ್ರಯತ್ನಾದಯಃ² | ಯಥಾ ಅಸ್ಮಿನ್ ಜನ್ಮನಿ ದೇಹಾದಿಸಂಜ್ಞಾತಾಭಿಮಾನರಾಗದ್ವೇಷಾದಿಕ್ಯತೌ ಧರ್ಮಾಧರ್ಮೌ ತತ್ಪಲಾನು ಭವಶ್ಚ, ತಥಾ ಅತೀತೇ ಅತೀತತರೇಽಪಿ ಜನ್ಮನಿ ಇತಿ ಅನಾದಿಃ ಅವಿದ್ಯಾಕ್ಯತಃ ಸಂಸಾರಃ ಅತೀತೋಽನಾಗತಶ್ಚ ಅನುಮೇಯಃ | ತತಶ್ಚ ಸರ್ವಕರ್ಮಸಂನ್ಯಾಸ ಸಹಿತಜ್ಞಾನನಿಷ್ಠಯಾ ಆತ್ಮನಿಃಕಃ ಸಂಸಾರೋಪರಮಃ ಇತಿ ಸಿದ್ಧಮ್ | ಅವಿದ್ಯಾತ್ಮಕತ್ವಾಚ್ಚ ದೇಹಾಭಿಮಾನಸ್ಯ ತನ್ನಿವೃತ್ತೌ ದೇಹಾನುಪಪತ್ತೇಃ ಸಂಸಾರಾನುಪಪತ್ತಿಃ | ದೇಹಾದಿಸಂಜ್ಞಾತೇ ಆತ್ಮಾಭಿಮಾನಃ ಅವಿದ್ಯಾತ್ಮಕಃ | ನ ಹಿ ಲೋಕೇ ಗವಾದಿಭ್ಯೋಽನ್ಯೋಽಹಮ್, ಮತ್ತಶ್ಚ ಅನ್ಯೇ ಗವಾದಯಃ' ಇತಿ ಜಾನನ್ ತಾನ್ ಅಹಮ್ ಇತಿ ಮನ್ಯತೇ ಕಶ್ಚಿತ್ | ಅಜಾನಂಸ್ತು ಸ್ಥಾಣೌ ಪುರುಷವಿಜ್ಞಾನವತ್ ಅವಿವೇಕತಃ ದೇಹಾದಿಸಂಜ್ಞಾತೇ ಕುರ್ಯಾತ್ ಅಹಮ್ ಇತಿ ಪ್ರತ್ಯಯಮ್ | ನ ವಿವೇಕತೋ ಜಾನನ್ | ಯಸ್ತು "ಆತ್ಮಾ ವೈ ಪುತ್ರ ನಾಮಾಸಿ" (ತೈ. ಆ. ಏಕಾ. ೨-೧೧) ಇತಿ ಪುತ್ರೇ ಅಹಂಪ್ರತ್ಯಯಃ ಸ ತು ಜನ್ಮಜನಕಸಂಬಂಧನಿಮಿತ್ತೋ ಗೌಣಃ | ಗೌಣೇನ ಚ ಆತ್ಮನಾ ಭೋಜನಾದಿವತ್ ಪರಮಾರ್ಥಾತ್ಮಕಾರ್ಯಂ³ ನ ಶಕ್ಯತೇ ಕರ್ತುಮ್ | ಗೌಣಸಿಂಹಾಗ್ನಿಭ್ಯಾಂ ಮುಖ್ಯಸಿಂಹಾಗ್ನಿಕಾರ್ಯವತ್ ||

(ಭಾಷಾರ್ಥ)

ಮತ್ತು ತನ್ನದಾಗಿರುವ ಸ್ತೃತಿ, ಇಚ್ಛೆ, ಪ್ರಯತ್ನ - ಎಂಬ ಕರ್ಮಹೇತುಗಳಿಂದ ಆತ್ಮನು ಕರ್ಮವನ್ನು (ನಿಜವಾಗಿ) ಮಾಡುತ್ತಾನೆ ಎಂದು ಹೇಳುವರಲ್ಲ. ಅದು ಸರಿಯಲ್ಲ, ಏಕೆಂದರೆ. ಅವು ಮಿಥ್ಯಾಪ್ರತ್ಯಯಪೂರ್ವಕವಾಗಿರುತ್ತವೆ. ಮಿಥ್ಯಾ ಪ್ರತ್ಯಯನಿಮಿತ್ತದಿಂದ ಬೇಕಾದ ಅಥವಾ ಬೇಕಿಲ್ಲದ ಕ್ರಿಯಾಫಲವನ್ನು ಅನು ಭವಿಸಿದ್ದರಿಂದಂಟಾದ ಸಂಸ್ಕಾರದಿಂದಲೇ ಅಲ್ಲವೆ, ಸ್ತೃತಿ, ಇಚ್ಛೆ, ಪ್ರಯತ್ನ -

1. ಈ ಮಾತಿದ್ದರೆ ಒಳ್ಳೆಯದು.

2. 'ಸ್ತೃತೀಚ್ಛಾಪ್ರಯತ್ನಾಃ' ಎಂದೋ 'ಸ್ತೃತೀಚ್ಛಾದಯಃ' ಎಂದೋ ಇರಬೇಕೆಂದು ತೋರುತ್ತದೆ.

3. 'ಪರಮಾರ್ಥಕಾರ್ಯಂ' ಎಂಬ ಅ|| ನಿ|| ವಾ|| ಪಾಠಕ್ಕಿಂತ ಈ ಮ|| ಮೈ|| ಪಾಠವು ಮೇಲು.

ಇವುಗಳುಂಟಾಗುತ್ತವೆ ? ಹೇಗೆ ಈ ಜನ್ಮದಲ್ಲಿ ದೇಹಾದಿಸಂಘಾತದಲ್ಲಿ (ತಾನೆಂಬ) ಅಭಿಮಾನ, ರಾಗ, ದ್ವೇಷ - ಇವೇ ಮುಂತಾದವುಗಳಿಂದ ಧರ್ಮಾಧರ್ಮಗಳೂ ಅವುಗಳ ಫಲದ ಅನುಭವವೂ ಉಂಟಾಗುವವೋ, ಹಾಗೆಯೇ (ಇದರ) ಹಿಂದಿನ ಮತ್ತು ಅದಕ್ಕೂ ಹಿಂದಿನ ಜನ್ಮದಲ್ಲಿಯೂ (ಆಗುವ)ವಾದ್ದರಿಂದ, ಅವಿದ್ಯಾಕೃತವಾದ ಸಂಸಾರವು ಹಿಂದಿನಿಂದಲೂ (ಬಂದಿದೆಯೆಂದೂ) ಮುಂದೆಯೂ ಬರುತ್ತಿರುವದೆಂದೂ ಅನುಮಾನದಿಂದ (ಊಹಿಸಬಹುದಾ)ಗಿದೆ.¹ ಆದ್ದರಿಂದಲೂ ಸರ್ವಕರ್ಮ ಸಂನ್ಯಾಸಸಹಿತವಾದ ಜ್ಞಾನನಿಷ್ಠೆಯಿಂದ ಸಂಸಾರವು ಅತ್ಯಂತವಾಗಿ ನಾಶವಾಗುತ್ತದೆ ಎಂದು ಏರ್ಪಡುತ್ತದೆ.

ದೇಹಾಭಿಮಾನವು ಅವಿದ್ಯಾತ್ಮಕವಾಗಿರುವದರಿಂದಲೂ² ಅದು ಹೋದರೆ ದೇಹವೇ ಇಲ್ಲವಾಗುವದರಿಂದ ಸಂಸಾರವು (ಮುಂದೆ) ಉಂಟಾಗಲಾರದು. ದೇಹಾದಿಸಂಘಾತದಲ್ಲಿ ತಾನೆಂಬ ಅಭಿಮಾನವು ಅವಿದ್ಯಾತ್ಮಕವಾಗಿರುತ್ತದೆ. ಲೋಕದಲ್ಲಿ 'ನಾನು ಎತ್ತು ಮುಂತಾದವುಗಳಿಗಿಂತ ಬೇರೆ, ಮತ್ತು ಎತ್ತು ಮುಂತಾದವುಗಳು ನನಗಿಂತ ಬೇರೆ' ಎಂದು ಅರಿತುಕೊಂಡವನು ಯಾವನೂ ಅದನ್ನು ತಾನೆಂದು ಬಗೆಯಲಾರನಷ್ಟೆ ? (ನಿಜವನ್ನು ಅರಿಯದವನಾದರೆ) ಮೋಟುಮರವನ್ನು ಮನುಷ್ಯನೆಂದುಕೊಳ್ಳುವಂತೆ ವಿವೇಕವಿಲ್ಲದ್ದರಿಂದ ದೇಹಾದಿಗಳ ಸಂಘಾತದಲ್ಲಿ (ಅದೇ) ತಾನೆಂಬ ತಿಳಿವಳಿಕೆಯನ್ನು ಮಾಡಿಕೊಳ್ಳಬಹುದಾಗಿದೆ ; ವಿಂಗಡಿಸಿ ಅರಿತುಕೊಂಡವನು (ಮಾಡಿಕೊಳ್ಳಲಾರನು.³ ಇನ್ನು) 'ಆತ್ಮನೇ ಪುತ್ರನೆಂಬವನಾಗಿರುವ' (ತೈ. ಆ. ಏ. ೨-೧೧) ಎಂದು ಮಗನಲ್ಲಿ ನಾನೆಂದು ಆಗುವ ಅರಿವು ಇದೆಯಲ್ಲ, ಅದಾದರೋ ಜನ್ಮಜನಕಸಂಬಂಧನಿಮಿತ್ತದಿಂದ ಆಗಿರುವ ಗೌಣ (ಪ್ರತ್ಯಯ)ವು. ಗೌಣಾತ್ಮನಿಂದ ಮುಖ್ಯಾತ್ಮನ ಭೋಜನಾದಿಗಳಂಥ ಕಾರ್ಯವನ್ನು ಮಾಡುವದು ಆಗಲಾರದು.⁴ ಗೌಣಸಿಂಹಾಗ್ನಿಗಳಿಂದ ಮುಖ್ಯಸಿಂಹಾಗ್ನಿಗಳ ಕಾರ್ಯ (ವನ್ನು ಹೇಗೆ ಮಾಡುವದು ಆಗಲಾರದೋ) ಹಾಗೆಯೇ (ಇದು).

1. ಕಾಲದಲ್ಲಿ ಅನಾದಿಯೂ ಅನಂತವೂ ಆಗಿದ್ದರೂ ಅವಿದ್ಯಾಕೃತವಾಗಿರುವದರಿಂದ ವಿದ್ಯೆಯಿಂದ ನಾಶವಾಗಬಹುದು ಎಂದು ಭಾವ.

2. ತಪ್ಪುತಿಳಿವಳಿಕೆಯಿಂದ ಆಗಿರುವದರಿಂದಲೂ ಎಂದರ್ಥ. ನಿಜವಾಗಿ ಶರೀರವೇ ಇಲ್ಲವೆಂದು ಶ್ರುತಿಯು ಹೇಳುತ್ತದೆ. ಸೂ. ಭಾ. ೧-೧-೪ನ್ನು ನೋಡಿ.

3. 'ನ ವಿವೇಕತೋ ಜಾನನ್' ಎಂಬುದರ ಅರ್ಥವಿದು. ಈ ವಾಕ್ಯವು ಇಲ್ಲದಿದ್ದರೂ ಸಾಗುತ್ತಿತ್ತೆಂದು ತೋರುವದು.

4. ತಂದೆಗಾಗಿ ಮಗನು ಊಟಮಾಡಿ ತೃಪ್ತಿಯನ್ನು ತಂದುಕೊಡಲಾರನು.

(ಭಾಷ್ಯ)

೧೧೪೦. ಅದೃಷ್ಟವಿಷಯಚೋದನಾಪ್ರಾಮಾಣ್ಯಾತ್ ಆತ್ಮಕರ್ತವ್ಯಂ ಗೌಣೈಃ ದೇಹೇನ್ದ್ರಿಯಾದ್ಯಾತ್ಮಭಿಃ¹ ಕ್ರಿಯತೇ ಚ ಇತಿ ಚೇತ್ | ನ | ಅವಿದ್ಯಾಕೃತಾತ್ಮತ್ವಾತ್² ತೇಷಾಮ್ | ನ ಚ ಗೌಣಾ ಆತ್ಮಾನೋ³ ದೇಹೇನ್ದ್ರಿಯಾದಯಃ ; ಕಿಂ ತರ್ಹಿ ? ಮಿಥ್ಯಾಪ್ರತ್ಯಯೇನೈವ ಅನಾತ್ಮಾನಃ ಸಂತಃ ಆತ್ಮತ್ವಮ್ ಆಪಾದ್ಯಂತೇ⁴ | ತದ್ಭಾವೇ ಭಾವಾತ್ ತದಭಾವೇ ಚ ಅಭಾವಾತ್ | ಅವಿವೇಕಿನಾಂ ಹಿ ಅಜ್ಞಾನಕಾಲೇ ಬಾಲಾನಾಂ ದೃಶ್ಯತೇ 'ದೀರ್ಘೋಽಹಮ್', 'ಗೌರೋಽಹಮ್' ಇತಿ ದೇಹಾದಿ ಸಜ್ಞಾತೇ ಅಹಂಪ್ರತ್ಯಯಃ ; ನ ತು ವಿವೇಕಿನಾಂ ಅನ್ಯೋಽಹಂ ದೇಹಾದಿಸಜ್ಞಾತಾತ್ ಇತಿ ಜ್ಞಾನವತಾಂ ತತ್ಕಾಲೇ ದೇಹಾದಿಸಜ್ಞಾತೇ ಅಹಂಪ್ರತ್ಯಯೋ ಭವತಿ | ತಸ್ಮಾತ್, ಮಿಥ್ಯಾಪ್ರತ್ಯಯಾಭಾವೇ ಅಭಾವಾತ್ ತತ್ಪ್ರತಿ ಏವ ನ ಗೌಣಃ | ಪೃಥಗ್ಗೃಹ್ಯಮಾಣವಿಶೇಷಸಾಮಾನ್ಯಯೋರ್ಹಿ ಸಿಂಹದೇವದತ್ತಯೋಃ ಅಗ್ನಿಮಾಣವಕ ಯೋರ್ವಾ ಗೌಣಪ್ರತ್ಯಯಃ ಶಬ್ದಪ್ರಯೋಗೋ ವಾ ಸ್ಯಾತ್, ನ ಅಗ್ನಿಹ್ಯಮಾಣ ವಿಶೇಷಸಾಮಾನ್ಯಯೋಃ⁵ | ಯತ್ ತು ಉಕ್ತಂ ಶ್ರುತಿಪ್ರಾಮಾಣ್ಯಾತ್ ಇತಿ | ತತ್ ನ⁶ | ತತ್ಪ್ರಾಮಾಣ್ಯಸ್ಯ ಅದೃಷ್ಟವಿಷಯತ್ವಾತ್ | ಪ್ರತ್ಯಕ್ಷಾದಿಪ್ರಮಾಣಾನುಪಲಬ್ಧೇ ಹಿ ವಿಷಯೇ ಅಗ್ನಿಹೋತ್ರಾದಿಸಾಧ್ಯಸಾಧನಸಂಬಂಧೇ ಶ್ರುತೇಃ ಪ್ರಾಮಾಣ್ಯಮ್ ನ ಪ್ರತ್ಯಕ್ಷಾದಿವಿಷಯೇ | ಅದೃಷ್ಟದರ್ಶನಾರ್ಥವಿಷಯತ್ವಾತ್ ಪ್ರಾಮಾಣ್ಯಸ್ಯ | ತಸ್ಮಾತ್ ನ ದೃಷ್ಟಮಿಥ್ಯಾಜ್ಞಾನನಿಮಿತ್ತಸ್ಯ ಅಹಂಪ್ರತ್ಯಯಸ್ಯ ದೇಹಾದಿಸಜ್ಞಾತೇ ಗೌಣತ್ವಂ ಕಲ್ಪಯಿತುಂ ಶಕ್ಯಮ್ | ನ ಹಿ ಶ್ರುತಿಶತಮಪಿ 'ಶೀತಃ ಅಗ್ನಿಃ, ಅಪ್ರಕಾಶೋ ವಾ' ಇತಿ ಬ್ರುವತ್ ಪ್ರಾಮಾಣ್ಯಮ್ ಉಪೈತಿ | ಯದಿ ಬ್ರೂಯಾತ್ 'ಶೀತೋಽಗ್ನಿಃ ಅಪ್ರಕಾಶೋ ವಾ' ಇತಿ ತಥಾಪಿ ಅರ್ಥಾಂತರಂ ಶ್ರುತೇಃ ವಿವಕ್ಷಿತಂ ಕಲ್ಪಮ್ | ಪ್ರಾಮಾಣ್ಯಾನ್ಯಥಾನುಪಪತ್ತೇಃ | ನ ತು ಪ್ರಮಾಣಾಂತರವಿರುದ್ಧಂ ಸ್ವವಚನವಿರುದ್ಧಂ ವಾ⁷ ||

1. 'ದೇಹೇನ್ದ್ರಿಯಾತ್ಮಭಿಃ' ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

2. 'ಅವಿದ್ಯಾಕೃತಾತ್ಮಕತ್ವಾತ್' ಎಂಬ ಅ|| ನಿ|| ಪಾಠಕ್ಕಿಂತ ಇದು ಮೇಲು.

3. 'ಆತ್ಮನಃ' ಎಂಬ ನಿ|| ಅ|| ಗು|| ವಾ|| ಪಾಠಕ್ಕಿಂತ ಈ ಮೈ|| ಪಾಠವು ಮೇಲು. 'ನ ಚ ಗೌಣಾತ್ಮನೋ' ಎಂಬ ಮ|| ಪಾಠವು ಅಚ್ಚಿನ ತಪ್ಪು.

4. 'ಅಸಂಜ್ಞಸ್ಯ ಆತ್ಮನಃ ಸಂಜ್ಞತ್ಯಾ ಆತ್ಮತ್ವಮ್ ಆಪಾದ್ಯಂತೇ' ಎಂಬ ನಿ|| ಗು|| ಪಾಠಕ್ಕಿಂತ ಇದೇ ಉತ್ತಮ. 'ಅನಾತ್ಮನಾಂ ಸತಾಮ್ ಆತ್ಮತ್ವಮ್ ಆಪಾದ್ಯತೇ' ಮ|| ಮೈ||

5. 'ಸಾಮಾನ್ಯ ವಿಶೇಷಯೋಃ' ನಿ|| ಅ||

6. 'ನ ತತ್' ಮ|| 7. 'ಕಲ್ಪಮ್' ಎಂದು ಹೆಚ್ಚಾಗಿ ಮ|| ಮೈ||

(ಭಾಷ್ಯಾರ್ಥ)

(ಆಕ್ಷೇಪ) :- ಅದೃಷ್ಟವಾದ (ಸ್ವರ್ಗಾದಿಗಳ) ವಿಷಯದಲ್ಲಿ (ಕರ್ಮವನ್ನು) ವಿಧಿಸುವ (ಶಾಸ್ತ್ರದ) ಪ್ರಾಮಾಣ್ಯದಿಂದ ತಾನು ಮಾಡಬೇಕಾದದ್ದನ್ನು ಗೌಣವಾದ ದೇಹೇಂದ್ರಿಯಾದ್ಯಾತ್ಮರು ಮಾಡಬಹುದಲ್ಲ !

(ಪರಿಹಾರ) :- ಹಾಗಲ್ಲ. ಏಕೆಂದರೆ ಅವು ಅವಿದ್ಯೆಯಿಂದ¹ ಕಲ್ಪಿತವಾದ ಆತ್ಮರುಗಳಾಗಿವೆ. ದೇಹ, ಇಂದ್ರಿಯ - ಮುಂತಾದವು ಗೌಣವಾದ ಆತ್ಮರುಗಳಲ್ಲ ; ಮತ್ತೇನೆಂದರೆ ಅನಾತ್ಮಗಳಾಗಿರುವವಾಗಿ(ದ್ದರೂ ಅವು) ಮಿಥ್ಯಾಪ್ರತ್ಯಯದಿಂದಲೇ ಆತ್ಮನಾಗಿ ಮಾಡಲ್ಪಟ್ಟಿರುತ್ತವೆ. ಏಕೆಂದರೆ ಆ (ಮಿಥ್ಯಾಪ್ರತ್ಯಯವಿದ್ದರೆ ಅವು) ಇರುತ್ತವೆ, ಮತ್ತು ಅದಿಲ್ಲದಿದ್ದರೆ ಇರುವದಿಲ್ಲ. ಅವಿವೇಕಿಗಳಾದ ಬಾಲಕರಿಗೇ ಅಜ್ಞಾನ(ವಿರುವ) ಕಾಲದಲ್ಲಿ 'ನಾನು ಉದ್ದವಾಗಿದ್ದೇನೆ', 'ನಾನು ಬೆಳ್ಳಗಿದ್ದೇನೆ' ಎಂದು ದೇಹವೇ ಮುಂತಾದವುಗಳ ಸಂಘಾತದಲ್ಲಿ ನಾನೆಂಬ ಅರಿವು (ಉಂಟಾಗುತ್ತದೆ). ಆದರೆ 'ದೇಹಾದಿಗಳ ಸಂಘಾತಕ್ಕಿಂತ ನಾನು ಬೇರೆ' ಎಂಬ ಅರಿವುಳ್ಳ ವಿವೇಕಿಗಳಿಗೆ ಆ ಕಾಲದಲ್ಲಿ² ದೇಹಾದಿಗಳ ಸಂಘಾತದಲ್ಲಿ ನಾನೆಂಬ ಅರಿವು ಉಂಟಾಗುವದಿಲ್ಲ. ಆದ್ದರಿಂದ ಮಿಥ್ಯಾಪ್ರತ್ಯಯವಿಲ್ಲದಾಗ ಇಲ್ಲದಿರುವದರಿಂದ (ಅದು) ಆ (ತಪ್ಪುತಿಳಿವಳಿಕೆ)ಯಿಂದಾದದ್ದೇ ಹೊರತು ಗೌಣವಲ್ಲ. ವಿಶೇಷವೂ ಸಾಮಾನ್ಯವೂ ಬೇರೆಬೇರೆಯಾಗಿ ಗೊತ್ತಾಗಿರುವದಾದರೆ ಮಾತ್ರ³ ಸಿಂಹ, ದೇವದತ್ತ, ಅಥವಾ ಅಗ್ನಿ, ಹುಡುಗ - ಇವುಗಳ ವಿಷಯದಲ್ಲಿ ಗೌಣಪ್ರತ್ಯಯವಾಗಲಿ (ಗೌಣ) ಶಬ್ದಪ್ರಯೋಗವಾಗಲಿ ಆದೀತೇ ಹೊರತು ವಿಶೇಷ ಸಾಮಾನ್ಯಗಳು (ಬೇರೆಬೇರೆಯಾಗಿ) ಗೊತ್ತಾಗದಿರುವಲ್ಲಿ ಆಗಲಾರದು.

ಇನ್ನು ಶ್ರುತಿಪ್ರಾಮಾಣ್ಯದಿಂದ (ಮುಖ್ಯಾತ್ಮನ ಕಾರ್ಯವು ಗೌಣಾತ್ಮನಿಂದ ಮಾಡಲ್ಪಡುತ್ತದೆ) ಎಂದಿರಲ್ಲ, ಅದು ಸರಿಯಲ್ಲ. ಏಕೆಂದರೆ ಶ್ರುತಿಪ್ರಾಮಾಣ್ಯವು ಅದೃಷ್ಟವಿಷಯಕ(ವಾಗಿರುತ್ತದೆ.) ಪ್ರತ್ಯಕ್ಷವೇ ಮುಂತಾದ ಪ್ರಮಾಣಗಳಿಗೆ ತೋರದ ವಿಷಯವಾದ ಅಗ್ನಿಹೋತ್ರವೇ ಮುಂತಾದ ಸಾಧ್ಯಸಾಧನಗಳ ಸಂಬಂಧ(ದ

1. ಈ ಪ್ರಕರಣದಲ್ಲಿ ಅವಿದ್ಯೆ, ಮಿಥ್ಯಾಪ್ರತ್ಯಯ, ಅಜ್ಞಾನ, ಮಿಥ್ಯಾಜ್ಞಾನ - ಇಷ್ಟು ಶಬ್ದಗಳನ್ನೂ ಒಂದೇ ಅರ್ಥದಲ್ಲಿ ಉಪಯೋಗಿಸಿರುವದನ್ನು ಲಕ್ಷಿಸಬೇಕು.

2. ವಿವೇಕಕಾಲದಲ್ಲಿ ಎಂದರ್ಥ. ವಿವೇಕವಿಲ್ಲದಾಗ ದೇಹಾದಿಗಳು ನಾನು ಎಂಬ ಜ್ಞಾನವಾಗುತ್ತದೆ, ಅದಿರುವಾಗ ಆಗುವದಿಲ್ಲ. ಅವಿವೇಕದಿಂದಾಗುವ ಜ್ಞಾನವು ಮಿಥ್ಯಾಜ್ಞಾನವೆಂಬುದು ಸ್ಪಷ್ಟ.

3. ಸಿಂಹದೇವದತ್ತರಿಗೆ ಇರುವ ಹೋಲಿಕೆಯ ಸಾಮಾನ್ಯಧರ್ಮಗಳನ್ನು ಸಾಮಾನ್ಯವೆಂದೂ ಒಂದೊಂದರ ಅಸಾಧಾರಣಧರ್ಮವನ್ನು ವಿಶೇಷವೆಂದೂ ಇಲ್ಲಿ ಕರೆದಿದೆ.

ವಿಷಯದಲ್ಲಿ)¹ ಶ್ರುತಿಯು ಪ್ರಮಾಣವಾಗಿರುವದೇ ಹೊರತು ಪ್ರತ್ಯಕ್ಷಾದಿಗಳಿಗೆ ವಿಷಯವಾದದ್ದರಲ್ಲ. ಏಕೆಂದರೆ ಪ್ರಮಾಣವು (ಮತ್ತೊಂದಕ್ಕೆ) ಕಾಣದಿರುವ ವಿಷಯವನ್ನೇ ತಿಳಿಸುತ್ತದೆ.² ಆದ್ದರಿಂದ ದೇಹಾದಿಗಳ ಗುಂಪಿನಲ್ಲಿ ನಾನು ಎಂದಾಗುವ ಅರಿವು ಮಿಥ್ಯಾಜ್ಞಾನನಿಮಿತ್ತವಾಗಿ (ಆಗುವದೆಂದು) ಕಂಡುಬಂದಿರುವಾಗ ಅದನ್ನು ಗೌಣವೆಂದು (ಶ್ರುತಿಯ ಪ್ರಮಾಣದಿಂದ) ಕಲ್ಪಿಸುವದಕ್ಕೆ ಆಗಲಾರದು.³ ಬೆಂಕಿಯು ತಣ್ಣಗಿದೆಯೆಂದಾಗಲಿ ಬೆಳಗುವದಿಲ್ಲವೆಂದಾಗಲಿ ನೂರು ಶ್ರುತಿಗಳು ಹೇಳಿದರೂ ಪ್ರಮಾಣವಾಗಲೇ ಆರವು. ಒಂದು ವೇಳೆ ಬೆಂಕಿಯು ತಣ್ಣಗಿದೆಯೆಂದಾಗಲಿ ಬೆಳಗುವದಿಲ್ಲವೆಂದಾಗಲಿ (ಶ್ರುತಿಯು) ಹೇಳಿದರೆ ಆಗಲೂ ಶ್ರುತಿಗೆ ಬೇರೊಂದು ಅರ್ಥವೇ ವಿವಕ್ಷಿತವೆಂದು ಕಲ್ಪಿಸಬೇಕು. ಏಕೆಂದರೆ ಹಾಗಿಲ್ಲದಿದ್ದರೆ (ಅದಕ್ಕೆ) ಪ್ರಾಮಾಣ್ಯವೇ ಹೊಂದುಗಡೆಯಾಗುವದಿಲ್ಲ. (ಅಷ್ಟೇ) ಹೊರತು ಬೇರೊಂದು ಪ್ರಮಾಣಕ್ಕೆ ವಿರುದ್ಧವಾಗಿ ಅಥವಾ ತನ್ನ ಮಾತಿಗೇ ವಿರುದ್ಧವಾಗಿ (ಅರ್ಥವನ್ನು ಎಂದಿಗೂ ಕಲ್ಪಿಸ)ಬಾರದು.

ಶಾಸ್ತ್ರಪ್ರಾಮಾಣ್ಯ ವಿಚಾರ

(ಭಾಷ್ಯ)

೧೧೪೧. ಕರ್ಮಣಃ ಮಿಥ್ಯಾಪ್ರತ್ಯಯವತ್ಕರ್ತೃತ್ವಾತ್ ಕರ್ತುರಭಾವೇ ಶ್ರುತೇಃ ಅಪ್ರಾಮಾಣ್ಯಮ್ ಇತಿ ಚೇತ್ | ನ | ಬ್ರಹ್ಮವಿದ್ಯಾಯಾಮ್ ಅರ್ಥವತ್ತೋಪಪತ್ತೇಃ | ಕರ್ಮವಿಧಿಶ್ರುತಿವತ್ ಬ್ರಹ್ಮವಿದ್ಯಾವಿಧಿಶ್ರುತೇರಪಿ ಅಪ್ರಾಮಾಣ್ಯಪ್ರಸಜ್ಞಃ ಇತಿ ಚೇತ್ | ನ | ಬಾಧಕಪ್ರತ್ಯಯಾನುಪಪತ್ತೇಃ | ಯಥಾ ಬ್ರಹ್ಮವಿದ್ಯಾವಿಧಿಶ್ರುತ್ಯಾ ಆತ್ಮನಿ ಅವಗತೇ ದೇಹಾದಿಸಜ್ಞಾತೇ ಅಹಂ ಪ್ರತ್ಯಯೋ ಬಾಧ್ಯತೇ | ತಥಾ ಆತ್ಮನೈವ ಆತ್ಮಾವಗತಿರ್ನ ಕದಾಚಿತ್ ಕೇನಚಿತ್

1. ಅಗ್ನಿಹೋತ್ರವೆಂಬ ಸಾಧನದಿಂದ ಸ್ವರ್ಗವೆಂಬ ಸಾಧ್ಯವು ದೊರಕುವದೆಂಬುದು ಪ್ರತ್ಯಕ್ಷವಾಗಲಿ ಅನುಮಾನಕ್ಕಾಗಲಿ ಗೋಚರವಾಗುವದಲ್ಲ. 'ಕಾರೀರಿ' ಎಂಬ ಯಾಗದಿಂದ ಮಳೆ ಬರುವದೆಂದು ವೇದದಲ್ಲಿದೆ (ತೈ. ಸಂ. ೨-೪-೯) ; ಅಲ್ಲಿ ಮಳೆಯು ಪ್ರತ್ಯಕ್ಷವಾಗಿದ್ದರೂ ಸಾಧ್ಯಸಾಧನಸಂಬಂಧವು ಪ್ರತ್ಯಕ್ಷಗೋಚರವಲ್ಲ.

2. ಪ್ರಮಾಣಾಂತರಗೋಚರವಾದದ್ದನ್ನೇ ತಿಳಿಸಿದರೆ ಅನುವಾದವಾಗುತ್ತದೆ, ಅದಕ್ಕೆ ವಿರುದ್ಧವಾದದ್ದನ್ನೇ ತಿಳಿಸಿದರೆ ಅಪ್ರಮಾಣವೇ ಆಗುತ್ತದೆ.

3. ಪ್ರತ್ಯಕ್ಷವಾಗಿ ಮಿಥ್ಯೆಯೆಂದು ನಿರ್ಣಯವಾದದ್ದನ್ನು ಶಾಸ್ತ್ರವೂ ಗೌಣವಾಗಿ ಮಾಡಲಾರದು ; ಏಕೆಂದರೆ ಶಾಸ್ತ್ರಕ್ಕೆ ಇದು ವಿಷಯವೇ ಅಲ್ಲ - ಎಂದರ್ಥ. ಇಲ್ಲಿ ಪ್ರತ್ಯಕ್ಷವೆಂದರೆ ನಿರೂಪಿತಪ್ರತ್ಯಕ್ಷವು.

ಕಥಂಚಿದಪಿ ಬಾಧಿತುಂ ಶಕ್ಯಾ | ಫಲಾವ್ಯತಿರೇಕಾತ್ ಅವಗತೇಃ | ಯಥಾ ಅಗ್ನಿರುಷ್ಣಃ
 ಪ್ರಕಾಶಶ್ಚ ಇತಿ | ನ ಚೈವಂ ಕರ್ಮವಿಧಿಶ್ರುತೇಃ ಅಪ್ರಾಮಾಣ್ಯಮ್ | ಪೂರ್ವ-
 ಪೂರ್ವಪ್ರವೃತ್ತಿನಿರೋಧೇನ ಉತ್ತರೋತ್ತರಾಪೂರ್ವಪ್ರವೃತ್ತಿಜನನಸ್ಯ ಪ್ರತ್ಯಗಾತ್ಮಾಭಿ
 ಮುಖೇನ ಪ್ರವೃತ್ತಪಾದಾನಾರ್ಥತ್ವಾತ್¹ | ಮಿಥ್ಯಾತ್ವೇಽಪಿ ಉಪಾಯಸ್ಯ
 ಉಪೇಯಸತ್ಯತಯಾ ಸತ್ಯತ್ವಮೇವ ಸ್ಯಾತ್ | ಯಥಾ ಅರ್ಥವಾದಾನಾಂ ವಿಧಿ
 ಶೇಷಾಣಾಮ್ | ಲೋಕೇಽಪಿ ಬಾಲೋನ್ಮತ್ತಾದೀನಾಂ ಪಯಆದೌ ಪಾಯಯಿತವ್ಯೇ
 ಚೂಡಾವರ್ಧನಾದಿವಚನಸ್ಯ² ಪ್ರಕಾರಾನ್ತರಸ್ಥಾನಾಂ ಚ ಸಾಕ್ಷಾದೇವ ವಾ
 ಪ್ರಾಮಾಣ್ಯಂ ಸಿದ್ಧಮ್³ ಪ್ರಾಕ್ ಆತ್ಮಜ್ಞಾನಾತ್ ದೇಹಾಭಿಮಾನನಿಮಿತ್ತ-
 ಪ್ರತ್ಯಕ್ಷಾದಿಪ್ರಾಮಾಣ್ಯವತ್ ||

(ಭಾಷ್ಯಾರ್ಥ)

(ಆಕ್ಷೇಪ) :- ಕರ್ಮವನ್ನು ಅವಿದ್ಯಾವಂತನಾಗಿರುವವನೇ ಮಾಡುವ
 ನಾದ್ದರಿಂದ ಕರ್ತೃವಿಲ್ಲದಾಗ⁴ ಶ್ರುತಿಯು ಅಪ್ರಮಾಣವಾಗುವದಲ್ಲ !

(ಸಮಾಧಾನ) :- ಹಾಗಲ್ಲ. ಏಕೆಂದರೆ (ಆಗ ಅದಕ್ಕೆ) ಬ್ರಹ್ಮವಿದ್ಯೆಯಲ್ಲಿ
 ಸಾರ್ಥಕ್ಯವಿರುತ್ತದೆ.⁵

(ಆಕ್ಷೇಪ) :- ಕರ್ಮವನ್ನು ವಿಧಿಸುವ ಶ್ರುತಿಯಂತೆ ಬ್ರಹ್ಮವಿದ್ಯೆಯನ್ನು
 ತಿಳಿಸುವ ಶ್ರುತಿಯೂ ಅಪ್ರಮಾಣವಾಗಬೇಕಾಗುವದಲ್ಲ !⁶

(ಸಮಾಧಾನ) :- ಹಾಗಲ್ಲ. ಏಕೆಂದರೆ (ಅದರ ಪ್ರಾಮಾಣ್ಯವನ್ನು)
 ಬಾಧಿಸುವ ಪ್ರತ್ಯಯವೇ ಆಗುವಹಾಗಿಲ್ಲ. ಹೇಗೆ ಬ್ರಹ್ಮವಿದ್ಯೆಯನ್ನು ತಿಳಿಸುವ
 ಶ್ರುತಿಯಿಂದ ಆತ್ಮನನ್ನು ಅರಿತುಕೊಂಡರೆ ದೇಹವೇ ಮುಂತಾದವುಗಳ ಸಂಘಾತ
 ದಲ್ಲಿ (ಉಂಟಾಗಿದ್ದ) ನಾನೆಂಬ ಪ್ರತ್ಯಯವು ಬಾಧಿತವಾಗುವದೋ ಹಾಗೆ ಆತ್ಮ

1. 'ಉತ್ಪಾದನಾರ್ಥತ್ವಾತ್' ಎಂದು ಅ|| ಪಾಠ.

2. 'ವಚನಮ್' ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

3. 'ಪ್ರಾಮಾಣ್ಯಸಿದ್ಧಿಃ' ಎಂದು ನಿ|| ಗು||

4. ವಿದ್ಯೆಯಿಂದ ಕರ್ತೃತ್ವವು ಬಾಧಿತವಾದಾಗ ಎಂದರ್ಥ. ಈ ಪೂರ್ವಪಕ್ಷ
 ಸಿದ್ಧಾಂತವನ್ನು ತೈ. ಭಾ. ಭಾ. ೨೮, ೨೯ಕ್ಕೆ ಹೋಲಿಸಿನೋಡಿ.

5. ಕರ್ಮಕಾಂಡಶ್ರುತಿಯು ಅಪ್ರಮಾಣವೆಂದೊಪ್ಪಿದರೂ ಜ್ಞಾನಕಾಂಡಶ್ರುತಿಯು
 ಪ್ರಮಾಣವಾಗುತ್ತದೆ; ಸರ್ವವೇದಗಳೂ ಬ್ರಹ್ಮವನ್ನೇ ತಿಳಿಸುವವು ಎಂದು ಶ್ರುತಿಯಿರುವದರಿಂದ
 ಕರ್ಮಕಾಂಡಕ್ಕೂ ಆತ್ಮಜ್ಞಾನದಲ್ಲಿಯೇ ಮಹಾತಾತ್ಪರ್ಯವಿರುತ್ತದೆ ಎಂದು ಭಾವ.

6. ಎರಡೂ ಶ್ರುತಿಯೇ ಆದಮೇಲೆ ಒಂದು ಶ್ರುತಿಯ ಹೆಚ್ಚುಗಾರಿಕೆಯೇನು ?

ನಲ್ಲಿಯೇ ಆತ್ಮನೆಂದು (ಆದ) ಅರಿವನ್ನು ಎಂದಿಗೂ ಯಾವ (ಪ್ರತ್ಯಯ) ದಿಂದಲೂ ಹೇಗೂ ಬಾಧಿಸುವದಕ್ಕೆ ಆಗಲಾರದು. ಏಕೆಂದರೆ (ಆ) ಅರಿವು ಫಲ ಕ್ಷಿಂತ್ ಬೇರೆಯಾಗಿರುವದಿಲ್ಲ. ಹೇಗೆ ಬೆಂಕಿಯು ಬಿಸಿಯಾಗಿ ಬೆಳಕಿನ ರೂಪ ವಾಗಿರುತ್ತದೆಯೋ ಹಾಗೆಯೇ ಇದು.¹

ಹಾಗಾದರೆ ಕರ್ಮವಿಧಿಶ್ರುತಿಯು ಅಪ್ರಮಾಣವೇ ಎಂದಾಯಿತಲ್ಲ² ! (ಎನ್ನು ವಂ)ತಿಲ್ಲ. ಏಕೆಂದರೆ ಹಿಂದುಹಿಂದಿನ ಪ್ರವೃತ್ತಿಯನ್ನು ಕಳೆದುಹಾಕಿ ಮುಂದು ಮುಂದಿನ ಹೊಸಪ್ರವೃತ್ತಿಯನ್ನುಂಟುಮಾಡುವದು ಪ್ರತ್ಯಗಾತ್ಮನ ಕಡೆಗೆ ಹೋಗುವ ಪ್ರವೃತ್ತಿಯನ್ನು ಸ್ವೀಕರಿಸುವದಕ್ಕೇ ಆಗಿರುತ್ತದೆ.³ ಉಪಾಯವು ಮಿಥ್ಯೆಯದರೂ ಉಪೇಯವಾದದ್ದು ಸತ್ಯವಾಗಿರುವದರಿಂದ (ಅದೂ) ಸತ್ಯವೇ ಆಗುವದು.⁴ ವಿಧಿಗೆ ಅಂಗವಾಗಿರುವ ಅರ್ಥವಾದಗಳು ಇದಕ್ಕೆ ಉದಾಹರಣೆ. ಲೋಕದಲ್ಲಿಯೂ ಹುಡುಗರು, ಹುಚ್ಚರು - ಮುಂತಾದವರಿಗೆ ಹಾಲು ಮುಂತಾದದ್ದನ್ನು ಕುಡಿಸ ಬೇಕಾಗಿರುವಲ್ಲಿ “ಜುಟ್ಟು ಬೆಳೆಯುತ್ತದೆ” ಎಂದು ಮುಂತಾಗಿ ಹೇಳುವ ವಚನಕ್ಕೆ (ಹೇಗೋ ಹಾಗೆಯೇ ಈ ವಚನಕ್ಕೂ ಪ್ರಾಮಾಣ್ಯವಿರುವದು).⁵ ಮತ್ತು

1. ‘ಬೆಂಕಿಯು ಬಿಸಿ’ ಎಂಬ ಅರಿವು ಬಾಧಿತವಾಗಲಾರದು ; ಏಕೆಂದರೆ ಬೆಂಕಿಗೂ ಬಿಸಿಗೂ ಯಾವ ಭೇದವೂ ಇರುವದಿಲ್ಲ, ಬೆಂಕಿಯೇ ಬಿಸಿಯ ರೂಪವಾಗಿರುತ್ತದೆ. ಇದರಂತೆ ಆತ್ಮನಲ್ಲಿ ಆತ್ಮನೆಂಬ ಅರಿವು ಉಂಟಾಗುವದಾದರೆ ಆ ಅರಿವು ಆತ್ಮಸ್ವರೂಪವೇ ಆಗಿರುವದರಿಂದ ಅದೂ ಬಾಧಿತವಾಗುವಂತಿಲ್ಲ ಎಂದು ಭಾವ. ಅದ್ವೈತಾತ್ಮಜ್ಞಾನವುಂಟಾಗುವಲ್ಲಿ ಬಾಧ್ಯಬಾಧಕರೂಪ ವಾದ ದ್ವೈತವೇ ಇರುವದಿಲ್ಲವಾದ್ದರಿಂದಲೂ ಅರಿವಿಗೆ ಬಾಧಕವಿಲ್ಲವೆಂದು ತಿಳಿಯಬೇಕು.

2. ಈಗ ಕರ್ಮಕಾಂಡಶ್ರುತಿಯು ಅಪ್ರಮಾಣವೆಂದು ಒಪ್ಪಿದ್ದನ್ನು ಬಿಡುವದಕ್ಕಾಗಿ ಈ ಶಂಕೆಯನ್ನು ಎತ್ತಿರುತ್ತದೆ.

3. ಲೌಕಿಕಪ್ರವೃತ್ತಿಯನ್ನು ಕಳೆದು ಕರ್ಮಕಾಂಡವಾದ ಶ್ರುತಿಯು ವೈದಿಕಕರ್ಮದಲ್ಲಿ ಪ್ರವೃತ್ತಿಯನ್ನುಂಟುಮಾಡುತ್ತದೆ. ಆ ಪ್ರವೃತ್ತಿಯು ಮುಂದೆ ಆತ್ಮನ ಕಡೆಗೆ ಪ್ರವೃತ್ತಿಯಾಗುವದಕ್ಕೆ ಸಾಧಕವಾಗುತ್ತದೆ. ಆ ರೂಪದಿಂದ ಕರ್ಮವಿಧಿಶ್ರುತಿಗೆ ಪ್ರಾಮಾಣ್ಯವುಂಟಾಗುವದು ಎಂದು ಅಭಿಪ್ರಾಯ.

4. ಕರ್ಮವನ್ನು ವಿಧಿಸುವ ರೂಪದಿಂದ ಮಿಥ್ಯೆಯಾದರೂ ಸತ್ಯವಾದ ಆತ್ಮಜ್ಞಾನ ವನ್ನುಂಟುಮಾಡುವದರಿಂದ ಫಲಮೂಲಕವಾಗಿ ಸತ್ಯತ್ವವುಂಟು ಎಂದು ಅಭಿಪ್ರಾಯ.

5. ಯಾವ ವಚನದ ಅರ್ಥವನ್ನು ಪುಷ್ಟಿಗೊಳಿಸುವದಕ್ಕಾಗಿ ಬಂದಿರುವದೋ ಅದನ್ನು ಪುಷ್ಟಿಗೊಳಿಸುವದರಿಂದ ಜುಟ್ಟು ಬೆಳೆಯುತ್ತದೆ - ಎಂಬ ವಾಕ್ಯಕ್ಕೆ ಪ್ರಾಮಾಣ್ಯವಾಗುತ್ತದೆ. ಅದರಂತೆ ಇಲ್ಲಿಯೂ ಉಪೇಯವಾದ ಪ್ರತ್ಯಗಾತ್ಮಜ್ಞಾನಕ್ಕೆ ಸಹಾಯಕವಾಗಿರುವದರಿಂದ ಕರ್ಮವಚನವೂ ಪ್ರಮಾಣವಾಗುತ್ತದೆ ಎಂದು ಭಾವ.

ಆತ್ಮಜ್ಞಾನವಾಗುವ ಮೊದಲು ದೇಹಾಭಿಮಾನದಿಂದಾಗಿರುವ ಪ್ರತ್ಯಕ್ಷವೇ ಮುಂತಾದವು ಪ್ರಮಾಣವಾಗಿರುವಂತೆಯೇ ಇನ್ನೊಂದು ಪ್ರಕಾರದಿಂದ (ಅವಕ್ಕೆ) ನೇರಾಗಿಯೇ ಪ್ರಾಮಾಣ್ಯವು ಸಿದ್ಧವಾಗಿರುತ್ತದೆ.¹

ಆತ್ಮನಿಗೆ ಸನ್ನಿಧಿಮಾತ್ರದಿಂದಲೂ ನಿಜವಾದ ಕರ್ತೃತ್ವವಿಲ್ಲ

(ಭಾಷ್ಯ)

೧೧೪೨. ಯತ್ ತು ಮನ್ಯತೇ² - ಸ್ವಯಮ್ ಅವ್ಯಾಪ್ರಿಯಮಾಣೋಽಪಿ ಆತ್ಮಾ ಸನ್ನಿಧಿಮಾತ್ರೇಣ ಕರೋತಿ | ತದೇವ ಚ ಮುಖ್ಯಂ ಕರ್ತೃತ್ವಮಾತ್ಮನಃ | ಯಥಾ ರಾಜಾ ಯುದ್ಧಮಾನೇಷು ಯೋಧೇಷು ಯುದ್ಧತೇ ಇತಿ ಪ್ರಸಿದ್ಧಮ್ ಸ್ವಯಮ್ ಅಯುದ್ಧಮಾನೋಽಪಿ ಸನ್ನಿಧಾನಾದೇವ ಜಿತಃ ಪರಾಜಿತಶ್ಚ ಇತಿ | ತಥಾ ಸೇನಾಪತಿಃ ವಾಚ್ಯವ ಕರೋತಿ | ಕ್ರಿಯಾಫಲಸಂಬಂಧಶ್ಚ ರಾಜ್ಞಃ ಸೇನಾಪತೇಶ್ಚ ದೃಷ್ಟಃ | ಯಥಾ ಋತ್ವಿಕೈರ್ಮ ಯಜಮಾನಸ್ಯ ತಥಾ ದೇಹಾದೀನಾಂ ಕರ್ಮ ಆತ್ಮಕೃತಂ ಸ್ಯಾತ್ ಫಲಸ್ಯ ಆತ್ಮಗಾಮಿತ್ವಾತ್ | ಯಥಾ ವಾ ಭ್ರಾಮಕಸ್ಯ ಲೋಹಭ್ರಾಮಯಿತ್ಯತ್ವಾತ್ ಅವ್ಯಾಪೃತಸ್ಯೈವ ಮುಖ್ಯಮೇವ ಕರ್ತೃತ್ವಮ್ | ತಥಾ ಚಾತ್ಮನಃ ಇತಿ | ತತ್ ಅಸತ್ | ಅಕುರ್ವತಃ ಕಾರಕತ್ವಪ್ರಸಂಗಾತ್ | ಕಾರಕಮ್ ಅನೇಕಪ್ರಕಾರಮ್ ಇತಿ ಚೇತ್ | ನ | ರಾಜಪ್ರಭೃತೀನಾಂ ಮುಖ್ಯಸ್ಯಾಪಿ ಕರ್ತೃತ್ವಸ್ಯ ದರ್ಶನಾತ್ | ರಾಜಾ ತಾವತ್ ಸ್ವವ್ಯಾಪಾರೇಣಾಪಿ ಯುದ್ಧತೇ | ಯೋಧಾನಾಂ ಚ ಯೋಧಯಿತ್ಯತ್ವೇ ಧನದಾನೇ ಚ ಮುಖ್ಯಮೇವ ಕರ್ತೃತ್ವಮ್ | ತಥಾ ಜಯಪರಾಜಯಫಲೋಪಭೋಗೇ | ತಥಾ ಯಜಮಾನಸ್ಯಾಪಿ ಪ್ರಧಾನತ್ಯಾಗೇ ದಕ್ಷಿಣಾದಾನೇ ಚ ಮುಖ್ಯಮೇವ ಕರ್ತೃತ್ವಮ್ | ತಸ್ಮಾತ್ ಅವ್ಯಾಪೃತಸ್ಯ ಕರ್ತೃತ್ವೋಪಚಾರೋ ಯಃ ಸ ಗೌಣಃ ಇತ್ಯವಗಮ್ಯತೇ | ಯದಿ ಮುಖ್ಯಂ ಕರ್ತೃತ್ವಂ³ ಸ್ವವ್ಯಾಪಾರಲಕ್ಷಣಂ ನೋಪಲಭ್ಯೇತ್⁴ ರಾಜಯಜಮಾನ ಪ್ರಭೃತೀನಾಮ್, ತದಾ ಸನ್ನಿಧಿಮಾತ್ರೇಣಾಪಿ ಕರ್ತೃತ್ವಂ ಮುಖ್ಯಂ ಪರಿಕಲ್ಪೇತ | ಯಥಾ ಭ್ರಾಮಕಸ್ಯ ಲೋಹಭ್ರಾಮಣೇನ | ನ ತಥಾ ರಾಜಯಜಮಾನಾದೀನಾಂ ಸ್ವವ್ಯಾಪಾರೋ ನೋಪಲಭ್ಯತೇ | ತಸ್ಮಾತ್ ಸನ್ನಿಧಿಮಾತ್ರೇಣ

1. ಅಜ್ಞಾನಸ್ಥಿತಿಯಲ್ಲಿ ಕರ್ತೃತ್ವವು ಸತ್ಯವಾಗಿರುವದರಿಂದ ಅದು ನೇರಾಗಿಯೇ ಪ್ರಮಾಣವಾಗಿರುತ್ತದೆ.

2. 'ಯತ್ತು ಮನ್ಯಸೇ' ಎಂಬ ಅಚ್ಚಿನ ಪಾಠಕ್ಕಿಂತ ಇದು ಮೇಲು.

3. 'ಮುಖ್ಯಮ್ ಅನ್ಯತ್ ಕರ್ತೃತ್ವಮ್' ಮ|| ಮೈ||

4. ಈ ಮ|| ಮೈ|| ಪಾಠವೇ 'ನೋಪಲಭ್ಯತೇ' ಎಂಬ ಪಾಠಕ್ಕಿಂತ ಮೇಲು.

ಕರ್ತೃತ್ವಂ ಗೌಣಮೇವ | ತಥಾ ಚ ಸತಿ ತತ್ಪಲಸಂಬಂಧೋಽಪಿ ಗೌಣ ಏವ ಸ್ಯಾತ್ | ನ
ಗೌಣೇನ ಮುಖ್ಯಂ ಕಾರ್ಯಂ ನಿರ್ವರ್ತೃತೇ | ತಸ್ಮಾತ್ ಅಸದೇವೈತದ್ ಗೀಯತೇ¹
ದೇಹಾದೀನಾಂ ವ್ಯಾಪಾರೇಣ ಅವ್ಯಾಪೃತ ಆತ್ಮಾ² ಕರ್ತಾ ಭೋಕ್ತಾ ಚ ಸ್ಯಾತ್ ಇತಿ |
ಭ್ರಾನ್ತಿನಿಮಿತ್ತಂ ತು ಸರ್ವಮ್ ಉಪಪದ್ಯತೇ | ಯಥಾ ಸ್ವಪ್ನೇ ಮಾಯಾಯಾಂ³ ಚ
ಏವಮ್ | ನ ಚ ದೇಹಾದ್ಯಾತ್ಮಪ್ರತ್ಯಯಭ್ರಾನ್ತಿಸನ್ತಾನವಿಚ್ಛೇದೇಷು ಸುಷುಪ್ತಿ
ಸಮಾಧ್ಯಾದಿಷು ಕರ್ತೃತ್ವಭೋಕ್ತೃತ್ವಾದ್ಯನರ್ಥಃ ಉಪಲಭ್ಯತೇ | ತಸ್ಮಾತ್ ಭ್ರಾನ್ತಿ
ಪ್ರತ್ಯಯನಿಮಿತ್ತ ಏವಾಯಂ ಸಂಸಾರಭ್ರಮಃ ನ ತು ಪರಮಾರ್ಥಃ⁴ ಇತಿ
ಸಮ್ಯಗ್ ಶರ್ತನಾತ್ ಅತ್ಯಂತಮೇವ ಉಪರಮಃ⁵ ಇತಿ ಸಿದ್ಧಮ್ ||೬೬||

(ಭಾಷ್ಯಾರ್ಥ)

ಆದರೆ (ಕೆಲವರು ಹೀಗೆಂದು) ಅಭಿಪ್ರಾಯಪಡುವರು⁶ : ಆತ್ಮನು ತಾನು
ವ್ಯಾಪಾರವನ್ನು ಮಾಡದಿದ್ದರೂ (ತನ್ನ) ಸನ್ನಿಧಿಯಿಂದಲೇ ಮಾಡುತ್ತಾನೆ, ಅದೇ
ಆತ್ಮನ ಮುಖ್ಯವಾದ ಕರ್ತೃತ್ವವು. ಹೇಗೆ ಭಟರು ಯುದ್ಧಮಾಡುತ್ತಿರುವಲ್ಲಿ ರಾಜನು
ತಾನೇ ಯುದ್ಧವನ್ನು ಮಾಡದಿದ್ದರೂ (ಯುದ್ಧ) ಮಾಡುತ್ತಿದ್ದಾನೆಂದೂ ಗೆದ್ದ
ನೆಂದೂ ಸೋತನೆಂದೂ (ಅವನ) ಸನ್ನಿಧಾನಮಾತ್ರದಿಂದ ಪ್ರಸಿದ್ಧವಾಗುವದೋ,
ಮತ್ತು ಹೇಗೆ ಸೇನಾಪತಿಯು ಮಾತಿನಿಂದಲೇ ಯುದ್ಧಮಾಡುತ್ತಿರುತ್ತಾನೋ,
(ಆದರೂ ಈ) ಕ್ರಿಯಾಫಲದ ಸಂಬಂಧವು ರಾಜನಿಗೂ ಸೇನಾಪತಿಗೂ ಆಗುವದು
(ಹೇಗೆ) ಕಂಡುಬರುತ್ತದೆಯೋ, (ಮತ್ತು) ಹೇಗೆ ಋತ್ವಿಜರ ಕರ್ಮವು
ಯಜಮಾನನದಾಗುವದೋ, ಹಾಗೆಯೇ ದೇಹಾದಿಗಳ ಕರ್ಮವು ಆತ್ಮನದಾಗುತ್ತದೆ ;
ಏಕೆಂದರೆ ಫಲವು ಆತ್ಮನನ್ನೇ ಸೇರುತ್ತದೆ. ಅಥವಾ (ಇನ್ನೂ ಒಂದು ದೃಷ್ಟಾಂತ) :
ಹೇಗೆ ಅಯಸ್ಕಾಂತಶಿಲೆಯು ಕಬ್ಬಿಣವನ್ನು ತಿರುಗಿಸುವದರಿಂದ (ತಾನು ಯಾವ)
ವ್ಯಾಪಾರವನ್ನೂ ಮಾಡದಿದ್ದರೂ ಮುಖ್ಯವಾಗಿಯೇ (ಅದಕ್ಕೆ) ಕರ್ತೃತ್ವ(ವುಂಟಾಗು
ವದೋ), ಹಾಗೆಯೇ ಆತ್ಮನಿಗೂ (ಉಂಟಾಗುತ್ತದೆ) ಎಂದು (ಅವರು
ಅಭಿಪ್ರಾಯಪಡುತ್ತಾರಷ್ಟೆ).

1. 'ನಿಶ್ಚೀಯತೇ' ಎಂಬ ಮ|| ಪಾಠಕ್ಕಿಂತ ಇದು ಮೇಲು.
2. 'ಅವ್ಯಾಪೃತ ಏವಾತ್ಮಾ' ಮ||
3. 'ಯಥಾ ಮಾಯಾಯಾಂ' ಮ||
4. 'ಪರಮಾರ್ಥತಃ' ಮ||
5. 'ಅತ್ಯಂತೋಪರಮಃ' ಮ||, 'ಅತ್ಯಂತ ಏವೋಪರಮಃ' ಮೈ||
6. ಈ ಅಭಿಪ್ರಾಯವು ಶ್ಲೋಕವಾರ್ತಿಕದಲ್ಲಿದೆ.

ಇದು ಸರಿಯಲ್ಲ. ಏಕೆಂದರೆ (ಹೀಗಾದರೆ) ಮಾಡದೆ ಇರುವದಕ್ಕೂ ಕಾರಕತ್ವವುಂಟಾಗಬೇಕಾದೀತು. ಕಾರಕವು ಅನೇಕಪ್ರಕಾರವಾಗಿರಬಹುದು - ಎಂದರೆ ಹಾಗಲ್ಲ. ಏಕೆಂದರೆ ರಾಜನೇ ಮುಂತಾದವರಲ್ಲ ಮುಖ್ಯಕರ್ತೃತ್ವವೂ¹ ಕಂಡು ಬರುತ್ತದೆ. ಮೊದಲನೆಯದಾಗಿ ರಾಜನು ತನ್ನ ವ್ಯಾಪಾರದಿಂದಲೂ ಯುದ್ಧವನ್ನು ಮಾಡುತ್ತಿರುತ್ತಾನೆ ; ಯೋಧರನ್ನು ಯುದ್ಧಮಾಡುವಂತೆ (ಪ್ರೇರಿಸು)ವದು, ಅವರಿಗೆ ಹಣವನ್ನು ಕೊಡುವದು - ಇವುಗಳಲ್ಲಿ (ಅವನಿಗೆ) ಮುಖ್ಯಕರ್ತೃತ್ವವೇ (ಇರುತ್ತದೆ) ; ಹಾಗೂ ಗೆಲುವುಸೋಲುಗಳನ್ನು ಅನುಭವಿಸುವದರಲ್ಲಿಯೂ (ಅವನಿಗೆ ಮುಖ್ಯಕರ್ತೃತ್ವವಿರುತ್ತದೆ.) ಇದರಂತೆ ಯಜಮಾನನಿಗೂ ಪ್ರಧಾನಹೋಮವನ್ನು ಮಾಡುವದು, (ಋತ್ವಿಜರಿಗೆ) ದಕ್ಷಿಣೆಯನ್ನು ಕೊಡುವದು - ಇವುಗಳಲ್ಲಿ ಮುಖ್ಯಕರ್ತೃತ್ವವೇ ಇರುತ್ತದೆ. ಆದ್ದರಿಂದ ವ್ಯಾಪಾರವಿಲ್ಲದವನನ್ನು ಕರ್ತೃವೆಂದು ಕರೆಯುವದಿದೆಯಲ್ಲ, ಅದು ಗೌಣವೆಂದು ನಿಶ್ಚಯವಾಯಿತು. ರಾಜ, ಯಜಮಾನ - ಮುಂತಾದವರಿಗೆ ತಮ್ಮತಮ್ಮ ವ್ಯಾಪಾರರೂಪವಾದ ಮುಖ್ಯಕರ್ತೃತ್ವವಿರುವದು ಕಂಡುಬಾರದೆ ಇದ್ದರೆ ಆಗ ಬರಿಯ ಸನ್ನಿಧಿಯಿಂದಲೇ ಅಯಸ್ಕಾಂತಕ್ಕೆ ಕಬ್ಬಿಣವನ್ನು ತಿರುಗಿಸುವ ಕರ್ತೃತ್ವವಿರುವಂತೆ ಮುಖ್ಯಕರ್ತೃತ್ವವು (ಅವರಿಗೂ ಇರುವದೆಂದು) ಕಲ್ಪಿಸಬಹುದಾಗಿತ್ತು. ಆದರೆ ಆ (ಅಯಸ್ಕಾಂತಾದಿಗಳಂತೆ) ರಾಜಯಜಮಾನರೇ ಮುಂತಾದವರಲ್ಲಿ ಅವರವರ ವ್ಯಾಪಾರವು ಕಾಣಬರುವದಿಲ್ಲವೆಂದೇನೂ ಇಲ್ಲ. ಆದ್ದರಿಂದ ಸನ್ನಿಧಿಮಾತ್ರದಿಂದ (ಆಗುವ) ಕರ್ತೃತ್ವವು (ಗೌಣವೇ). ಅದು (ನಿಜ)ವಾದರೆ ಆ (ಕರ್ಮದ) ಫಲಸಂಬಂಧವೂ ಗೌಣವೇ ಎಂದಾಗುವದು. ಗೌಣದಿಂದ ಮುಖ್ಯದ ಕಾರ್ಯವು ಆಗುವದೇ ಇಲ್ಲ. ಆದ್ದರಿಂದ ದೇಹವೇ ಮುಂತಾದವುಗಳ ವ್ಯಾಪಾರದಿಂದ ತಾನು ವ್ಯಾಪಾರವಿಲ್ಲದವನಾದರೂ ಆತ್ಮನು ಕರ್ತೃವೂ ಭೋಕ್ತೃವೂ ಆಗಿರುಬಹುದೆಂದು ಹೇಳಿದ್ದು ಸರಿಯಲ್ಲ.

ಆದರೆ ಇದೆಲ್ಲವೂ ಕನಸಿನಲ್ಲಿ ಅಥವಾ ಮಾಯೆಯಲ್ಲಿ ಆಗುವಂತೆ ಭ್ರಾಂತಿಯ ನಿಮಿತ್ತದಿಂದ ಆಗುವದೆಂದರೆ ಹೊಂದುತ್ತದೆ. ದೇಹಾದಿಗಳೇ ತಾವೆಂಬ ಅರಿವಿನ ಭ್ರಾಂತಿಸಂತತಿಯು ಕಡಿದುಹೋಗಿರುವ ಸುಷುಪ್ತಿ, ಸಮಾಧಿ - ಮುಂತಾದ (ಅವಸ್ಥೆಗಳಲ್ಲಿ)² ಕರ್ತೃತ್ವಭೋಕ್ತೃತ್ವವೇ ಮುಂತಾದ ಅನರ್ಥವು ಕಂಡುಬರುವದೂ ಇಲ್ಲ.

1. ತಾನು ಮಾಡುತ್ತಿರುವ ಕರ್ತೃಕಾರಕ, ಮಾಡದೆಯೇ ಸನ್ನಿಧಿಯಿಂದ ಕಾರ್ಯವನ್ನಾಗಿಸುವ ಕಾರಕ - ಎಂದು ಎರಡು ಬಗೆಯಾಗಿಯೂ ಇರಬಹುದು - ಎಂದು ಭಾವ.

2. ಮುಂತಾದ ಎಂಬ ಮಾತಿನಿಂದ ಮದ, ಮೂರ್ಛೆ - ಮುಂತಾದ ದ್ವೈತ ಶೂನ್ಯಾವಸ್ಥೆಗಳನ್ನು ತಿಳಿಯಬೇಕು. ಇಲ್ಲಿ ಅವಿದ್ಯೆಯನ್ನೇ ಭ್ರಾಂತಿಪ್ರತ್ಯಯವೆಂದು ಕರೆದಿದೆ.

ಆದ್ದರಿಂದ ಈ ಸಂಸಾರಭ್ರಮೆಯು ಭ್ರಾಂತಿಪ್ರತ್ಯಯದ ನಿಮಿತ್ತದಿಂದಲೇ ಉಂಟಾಗಿ ರುತ್ತದೆಯೋ ಹೊರತು ಪರಮಾರ್ಥವಲ್ಲ. ಆದ್ದರಿಂದ ಇದು ಸರಿಯಾದ ತಿಳಿವಳಿಕೆಯಿಂದ ಅತ್ಯಂತವಾಗಿ ನಾಶವಾಗುತ್ತದೆ ಎಂದು ಸಿದ್ಧವಾಯಿತು.

ಶಾಸ್ತ್ರಸಂಪ್ರದಾಯವಿಧಿ

(ಭಾಷ್ಯ)

೧೧೪೩. ಸರ್ವಗೀತಾಶಾಸ್ತ್ರಾರ್ಥಮ್ ಉಪಸಂಹೃತ್ಯ ಅಸ್ಮಿನ್ ಅಧ್ಯಾಯೇ ವಿಶೇಷತಶ್ಚಾನ್ತೇ ಇಹ, ಶಾಸ್ತ್ರಾರ್ಥದಾಡ್ಯಾಯ ಸಂಕ್ಷೇಪತಃ ಉಪಸಂಹಾರಂ ಕೃತ್ವಾ ಅಥ ಇದಾನೀಂ ಶಾಸ್ತ್ರಸಂಪ್ರದಾಯವಿಧಿಮ್¹ ಆಫ -

(ಭಾಷ್ಯಾರ್ಥ)

ಈ ಅಧ್ಯಾಯದಲ್ಲಿ ಅದರಲ್ಲಿಯೂ ಈ (ಅಧ್ಯಾಯದ) ಕೊನೆಯಲ್ಲಿ, ಶಾಸ್ತ್ರಾರ್ಥವು ದೃಢವಾಗಲೆಂದು ಗೀತಾಶಾಸ್ತ್ರವೆಲ್ಲವನ್ನೂ ಉಪಸಂಹಾರಮಾಡಿ, ಇನ್ನು ಈಗ (ಭಗವಂತನು) ಶಾಸ್ತ್ರಸಂಪ್ರದಾಯವಿಧಿಯನ್ನು ಹೇಳುತ್ತಾನೆ :-

ಇದಂ ತೇ ನಾತಪಸ್ಕಾಯ ನಾಭಕ್ತಾಯ ಕದಾಚನ |

ನ ಚಾಶುಶ್ರೂಷವೇ ವಾಚ್ಯಂ ನ ಚ ಮಾಂ ಯೋಽಭ್ಯಸೂಯತಿ ||೬೭||

೬೭. ಇದನ್ನು ನಿನಗೆ (ಹೇಳಿರುತ್ತೇನೆ). ಅತಪಸ್ಕನಿಗೆ (ಇದನ್ನು) ಹೇಳಬಾರದು ; ಅಭಕ್ತನಿಗೆ ಎಂದಿಗೂ (ಹೇಳಬಾರದು) ; ಅಶುಶ್ರೂಷುವಿಗೆ (ಹೇಳಬಾರದು) ; ನನ್ನಲ್ಲಿ ಅಸೂಯೆಮಾಡುವವನಿಗೂ (ಹೇಳಬಾರದು).

(ಭಾಷ್ಯ)

೧೧೪೪. ಇದಂ ಶಾಸ್ತ್ರಂ ತೇ ತವ ಹಿತಾಯ ಋಯಾ ಉಕ್ತಂ ಸಂಸಾರ ವಿಚ್ಛಿತ್ತಯೇ ಅತಪಸ್ಕಾಯ ತಪೋರಹಿತಾಯ ನ ವಾಚ್ಯಮ್ ಇತಿ ವ್ಯವಹಿತೇನ ಸಂಬದ್ಯತೇ | ತಪಸ್ವಿನೇಽಪಿ ಅಭಕ್ತಾಯ ಗುರುದೇವ²ಭಕ್ತಿರಹಿತಾಯ ಕದಾಚನ ಕಸ್ಯಾಂಚಿದಪಿ ಅವಸ್ಥಾಯಾಂ ನ ವಾಚ್ಯಮ್ | ಭಕ್ತಃ ತಪಸ್ವಪಿ ಸನ್ ಅಶುಶ್ರೂಷುಃ ಯೋ ಭವತಿ ತಸ್ಮೈ ಅಪಿ ನ ವಾಚ್ಯಮ್ | ನ ಚ ಯೋ ಮಾಂ ವಾಸುದೇವಂ ಪ್ರಾಕೃತಂ ಮನುಷ್ಯಂ ಮತ್ಪಾ ಅಭ್ಯಸೂಯತಿ ಆತ್ಮಪ್ರಶಂಸಾಧಿದೋಷಾಧ್ಯಾರೋಪಣೇನ ಮಮ ಈಶ್ವರತ್ವಮ್ ಅಜಾನನ್ ನ ಸಹತೇ | ಅಸಾವಪಿ ಅಯೋಗ್ಯಃ | ತಸ್ಮೈ ಅಪಿ ನ

1. 'ಸರ್ವಶಾಸ್ತ್ರಸಂಪ್ರದಾಯ' ಮ||

2. ಗುರಾ ದೇವೇ ಚ' ಮ|| ಮೈ||

ವಾಚ್ಯಮ್ | ಅನಸೂಯಾಯುಕ್ತಾಯ ತಪಸ್ವಿನೇ ಭಕ್ತಾಯ ಶುಶ್ರೂಷವೇ ಚ¹
ವಾಚ್ಯಂ ಶಾಸ್ತ್ರಮ್ ಇತಿ ಸಾಮರ್ಥ್ಯಾತ್ ಗಮ್ಯತೇ | ತತ್ರ 'ಮೇಧಾವಿನೇ ತಪಸ್ವಿನೇ
ವಾ'² (ಯಾಸ್ಕ. ನಿ. ೨-೧-೬) ಇತ್ಯನಯೋಃ ವಿಕಲ್ಪದರ್ಶನಾತ್ ಶುಶ್ರೂಷಾ
ಭಕ್ತಿಯುಕ್ತಾಯ ತಪಸ್ವಿನೇ ತದ್ಯುಕ್ತಾಯ ಮೇಧಾವಿನೇ ವಾ ವಾಚ್ಯಮ್ | ಶುಶ್ರೂಷಾ
ಭಕ್ತಿವಿಯುಕ್ತಾಯ ನ ತಪಸ್ವಿನೇ ನಾಪಿ ಮೇಧಾವಿನೇ ವಾಚ್ಯಮ್ | ಭಗವತಿ
ಅಸೂಯಾಯುಕ್ತಾಯ ಸಮಸ್ತಗುಣವತೇಽಪಿ ನ ವಾಚ್ಯಮ್, ಗುರುಶುಶ್ರೂಷಾ
ಭಕ್ತಿಮತೇ ಚ ವಾಚ್ಯಮ್ ಇತ್ಯೇಷಃ ಶಾಸ್ತ್ರಸಂಪ್ರದಾಯವಿಧಿಃ ||೬೭||

(ಭಾಷ್ಯಾರ್ಥ)

ನಿನ್ನ ಹಿತಕ್ಕಾಗಿ, ಸಂಸಾರವು ನಾಶವಾಗುವದಕ್ಕೋಸ್ಕರ ನಾನು ಹೇಳಿರುವ ಈ
ಶಾಸ್ತ್ರವನ್ನು ಅತಪಸ್ಕನಿಗೆ, ತಪಸ್ವಿಲ್ಲದವನಿಗೆ 'ಹೇಳತಕ್ಕದ್ದಲ್ಲ'. 'ನ ವಾಚ್ಯಮ್'
ಎಂದು ದೂರವಾಗಿರುವ (ಮಾತಿಗೆ) ಸಂಬಂಧವಾಗಿರುತ್ತದೆ. ತಪಸ್ವಿಯಾಗಿದ್ದರೂ
ಅಭಕ್ತನಾಗಿದ್ದರೆ ಗುರುವಿನಲ್ಲಿಯೂ, ದೇವರಲ್ಲಿಯೂ, ಭಕ್ತಿಯಿಲ್ಲದವನಿಗೆ³
(ಯಾರಿಗೂ) ಯಾವಾಗಲೂ ಯಾವ ಅವಸ್ಥೆಯಲ್ಲಿಯೂ ಹೇಳತಕ್ಕದ್ದಲ್ಲ. ಭಕ್ತನೂ
ತಪಸ್ವಿಯೂ ಆಗಿದ್ದು ಯಾವನು ಶುಶ್ರೂಷುವಲ್ಲದೆ ಇರುವನೋ ಅವನಿಗೂ
ಹೇಳತಕ್ಕದ್ದಲ್ಲ. ಮತ್ತು ಯಾವನು ವಾಸುದೇವನಾದ ನನ್ನನ್ನು ಪ್ರಾಕೃತನಾದ
ಮನುಷ್ಯನೆಂದೇನಿಸಿ ಅಸೂಯೆಪಡುವನೋ ನಾನು ಈಶ್ವರನೆಂಬುದನ್ನು ಅರಿಯದೆ
ತನ್ನನ್ನೇ ತಾನು ಹೊಗಳಿಕೊಂಡನು ಎಂದುಮುಂತಾಗಿ ದೋಷವನ್ನು ಹೊರಿಸಿ ನನ್ನ
ಮಾತನ್ನು ತಾಳಲಾರದೆ ಇರುವನೋ ಅವನೂ (ಇದಕ್ಕೆ) ತಕ್ಕವನಲ್ಲ ; ಅವನಿಗೂ
ಹೇಳತಕ್ಕದ್ದಲ್ಲ. ಭಗವಂತನಲ್ಲಿ ಅಸೂಯೆಯಿಲ್ಲದವನಾಗಿ ತಪಸ್ವಿಯಾಗಿ ಭಕ್ತನಾಗಿ
ಶುಶ್ರೂಷುವಾಗಿರುವವನಿಗೆ (ಈ) ಶಾಸ್ತ್ರವನ್ನು ಹೇಳಬೇಕು ಎಂದು (ಅರ್ಥದ)
ಸಾಮರ್ಥ್ಯದಿಂದ ನಿಶ್ಚಯವಾಗುತ್ತದೆ.

ಇಲ್ಲಿ ಮೇಧಾವಿಗೆ ಅಥವಾ ತಪಸ್ವಿಗೆ (?) ಹೇಳಬೇಕು (ಯಾಸ್ಕ. ನಿ. ೨-೧-
೬) ಎಂದು ಇವೆರಡನ್ನೂ ವಿಕಲ್ಪಿಸಿ (ಹೇಳಿರುವದು) ಕಂಡುಬರುವದರಿಂದ ಶುಶ್ರೂಷಾ
ಭಕ್ತಿಗಳಿಂದ ಕೂಡಿರುವ ತಪಸ್ವಿಗಾಗಲಿ, ಅವುಗಳಿಂದೊಡಗೂಡಿದ ಮೇಧಾವಿಗಾಗಲಿ
ಹೇಳಬೇಕು ; ಶುಶ್ರೂಷೆಯೂ ಭಕ್ತಿಯೂ ಇಲ್ಲದ ತಪಸ್ವಿಗೇ ಆಗಲಿ, ಮೇಧಾವಿಗೇ
ಆಗಲಿ ಹೇಳಬಾರದು. ಭಗವಂತನಲ್ಲಿ ಅಸೂಯೆಯಿಂದೊಡಗೂಡಿದವನು ಸಮಸ್ತ

1. 'ಭಗವತಿ ಭಕ್ತಾಯ ತಪಸ್ವಿನೇ ಶುಶ್ರೂಷವೇ ಅನಸೂಯವೇ ಚ' ನಿ|| ಗು||

2. 'ಉಪಸನ್ನಾಯ ತು ನಿಬ್ರೂಯಾತ್ ಯೋ ವಾಲಂ ವಿಜ್ಞಾತುಂ ಸ್ಯಾತ್
ಮೇಧಾವಿನೇ ತಪಸ್ವಿನೇ ವಾ' - ಎಂದು ಪೂರ್ಣವಾಕ್ಯ. 3. ಶ್ಲೋ. ಉ. ೬-೨೩ರ ಸೂಚನೆ.

ಗುಣವುಳ್ಳವನಾದರೂ ಹೇಳಬಾರದು ; ಗುರುಶುಶ್ರೂಷಾ ಭಕ್ತಿಗಳುಳ್ಳವನಿಗೂ ಹೇಳಬೇಕು - ಎಂಬಿದೇ ಶಾಸ್ತ್ರವನ್ನು (ಹೇಳುವ) ಸಂಪ್ರದಾಯ ಕ್ರಮವು.

ಹೇಳುವವನಿಗೂ ಓದುವವನಿಗೂ ಕೇಳುವವನಿಗೂ ಫಲ

(ಭಾಷ್ಯ)

೧೧೪೫. ಸಂಪ್ರದಾಯಸ್ಯ ಕರ್ತುಃ ಫಲಮ್ ಇದಾನೀಮ್ ಆಹ-

(ಭಾಷ್ಯಾರ್ಥ)

ಸಂಪ್ರದಾಯವನ್ನು ಮಾಡುವವನಿಗೆ¹ ಫಲವನ್ನು ಈಗ ಹೇಳುತ್ತಾನೆ :-

ಯ ಇಮಂ ಪರಮಂ ಗುಹ್ಯಂ ಮದ್ಭಕ್ತೇಷ್ವಭಿಧಾಸ್ಯತಿ |

ಭಕ್ತಿಂ ಮಯಿ ಪರಾಂ ಕೃತ್ವಾ ಮಾಮೇವೈಷ್ಯತ್ಯಸಂಶಯಃ ||೬೮||

೬೮. ಯಾವನು ಈ ಪರಮಗುಹ್ಯವನ್ನು ನನ್ನಲ್ಲಿ ಪರಭಕ್ತಿಯನ್ನು ಮಾಡಿ ನನ್ನ ಭಕ್ತರಲ್ಲಿ ಹೇಳುವನೋ (ಅವನು) ನನ್ನನ್ನೇ ಹೊಂದುತ್ತಾನೆ. ಇದರಲ್ಲಿ ಸಂಶಯವಿಲ್ಲ.

(ಭಾಷ್ಯ)

೧೧೪೬. ಯಃ ಇಮಂ ಯಥೋಕ್ತಂ ಪರಮಂ ನಿಶ್ಚೇಯಸಾರ್ಥಂ ಕೇಶವಾರ್ಜುನಯೋಃ ಸಂವಾದರೂಪಂ ಗ್ರನ್ಥಂ ಗುಹ್ಯಂ ಗೋಪ್ಯತಮಂ ಮದ್ಭಕ್ತೇಷು ಮಯಿ ಭಕ್ತಿಮತ್ಸು ಅಭಿಧಾಸ್ಯತಿ ವಕ್ಷ್ಯತಿ | ಗ್ರನ್ಥತಃ ಅರ್ಥತಶ್ಚ ಸ್ಥಾಪಯಿಷ್ಯತಿ ಇತ್ಯರ್ಥಃ | ಯಥಾ ತ್ವಯಿ ಮಯಾ | ಭಕ್ತೇಃ ಪುನಃ ಗ್ರಹಣಾತ್ ಭಕ್ತಿಮಾತ್ರೇಣ ಕೇವಲೇನ ಶಾಸ್ತ್ರಸಂಪ್ರದಾನೇ ಪಾತ್ರಂ ಭವತಿ ಇತಿ ಗಮ್ಯತೇ | ಕಥಮ್ ಅಭಿಧಾಸ್ಯತಿ ಇತಿ ? ಉಚ್ಯತೇ | ಭಕ್ತಿಂ ಮಯಿ ಪರಾಂ ಕೃತ್ವಾ ಭಗವತಃ ಪರಮಗುರೋಃ ಅಚ್ಯುತಸ್ಯ ಶುಶ್ರೂಷಾ ಮಯಾ ಕ್ರಿಯತೇ ಇತಿ ಏವಂ ಕೃತ್ವಾ ಇತ್ಯರ್ಥಃ | ತಸ್ಯ ಇದಂ ಫಲಮ್ - ಮಾಮೇವ ಏಷ್ಯತಿ ಮುಚ್ಯತೇ ಏವ | ಅಸಂಶಯಃ ಅತ್ರ ಸಂಶಯೋ ನ ಕರ್ತವ್ಯಃ ||೬೮||

(ಭಾಷ್ಯಾರ್ಥ)

ಯಾವನು ಈ ಮೇಲೆ ಹೇಳಿರುವ ಹೆಚ್ಚಿನ ಮೋಕ್ಷಸಾಧನವಾದ ಕೇಶವಾರ್ಜುನರ ಸಂವಾದರೂಪವಾದ ಗ್ರಂಥವೆಂಬ ಗುಹ್ಯವನ್ನು ರಹಸ್ಯವನ್ನು ನನ್ನ

1. ಶಾಸ್ತ್ರವನ್ನು ಮತ್ತೊಬ್ಬರಿಗೆ ಹೇಳಿಕೊಡುವವನಿಗೆ.

ಭಕ್ತರಲ್ಲಿ ನನ್ನಲ್ಲಿ ಭಕ್ತಿಯಿರುವವರಲ್ಲಿ ಹೇಳುವನೋ ತಿಳಿಸುವನೋ ಗ್ರಂಥ ರೂಪದಿಂದಲೂ ಅರ್ಥರೂಪದಿಂದಲೂ ನಾನು ನಿನ್ನಲ್ಲಿ ಹೇಳಿ (ನಿಲ್ಲಿಸಿ)ರುವಂತೆ (ಭಕ್ತರಲ್ಲಿ) ನೆಲೆನಿಲ್ಲಿಸುತ್ತಾನೋ ಎಂದರ್ಥ. ಭಕ್ತಿಯನ್ನು (ಇಲ್ಲಿ) ಮತ್ತೊಮ್ಮೆ ತೆಗೆದುಕೊಂಡು (ಹೇಳಿರುವ)ದರಿಂದ ಬರಿಯ ಭಕ್ತಿಯೊಂದರಿಂದಲೇ ಶಾಸ್ತ್ರವನ್ನು ಕೊಡುವದಕ್ಕೆ ತಕ್ಕವನಾಗುತ್ತಾನೆ ಎಂದು ನಿಶ್ಚಯವಾಗುತ್ತದೆ. ಹೇಗೆ ಹೇಳುವನು ? ಎಂದರೆ (ಭಗವಂತನು) ಹೇಳುತ್ತಾನೆ : 'ನನ್ನಲ್ಲಿ ಪರಭಕ್ತಿಯನ್ನು ಮಾಡಿ' ಎಂದರೆ ಪರಮಗುರುವಾದ ಅಚ್ಯುತಭಗವಂತನ ಸೇವೆಯನ್ನೇ ನಾನು ಮಾಡುತ್ತಿದ್ದೇನೆ ಎಂದು ಭಾವಿಸಿಕೊಂಡು ಎಂದರ್ಥ. (ಹೀಗೆ ಯಾವನು ಈ ಸಂವಾದವನ್ನು ಭಕ್ತರಲ್ಲಿ ಹೇಳುವನೋ) ಅವನಿಗೆ ಇದು ಫಲವು ; ಅವನು ನನ್ನನ್ನೇ ಹೊಂದುತ್ತಾನೆ, ಮುಕ್ತನಾಗಿಯೇ ತೀರುತ್ತಾನೆ. ಈ ವಿಷಯದಲ್ಲಿ ಸಂಶಯವನ್ನು ಮಾಡತಕ್ಕದ್ದಲ್ಲ.

ನ ಚ ತಸ್ಮಾನ್ಮನುಷ್ಯೇಷು ಕಶ್ಚಿನ್ನೇ ಪ್ರಿಯಕೃತ್ತಮಃ |

ಭವಿತಾ ನ ಚ ಮೇ ತಸ್ಮಾದನ್ಯಃ ಪ್ರಿಯತರೋ ಭುವಿ

||೬೯||

೬೯. ಮತ್ತು ಮನುಷ್ಯರಲ್ಲಿ ಅವನಿಗಿಂತಲೂ ನನಗೆ ಪ್ರಿಯವನ್ನು ಮಾಡುವವನು ಮತ್ತೆಯಾವನೂ ಇಲ್ಲ ; ಅವನಿಗಿಂತ ನನಗೆ ಪ್ರಿಯತರನಾದವನು ಭೂಮಿಯಮೇಲೆ ಯಾವನೂ ಹುಟ್ಟುವದೂ ಇಲ್ಲ.

(ಭಾಷ್ಯ)

೧೧೪೨. ಕಿಂಚ ನ ಚ ತಸ್ಮಾತ್ ಶಾಸ್ತ್ರಸಂಪ್ರದಾಯಕೃತಃ ಮನುಷ್ಯೇಷು ಮನುಷ್ಯಾಣಾಂ ಮಧ್ಯೇ ಕಶ್ಚಿತ್ ಮೇ ಮಮ ಪ್ರಿಯಕೃತ್ತಮಃ ಅತಿಶಯೇನ ಪ್ರಿಯ ಕೃತ್ ತತೋಽನ್ಯಃ ಪ್ರಿಯಕೃತ್ತಮಃ ನಾಸ್ತೇವ ಇತ್ಯರ್ಥಃ ವರ್ತಮಾನೇಷು | ನ ಚ ಭವಿತಾ ಭವಿಷ್ಯತ್ಯಪಿ ಕಾಲೇ ತಸ್ಮಾತ್ ದ್ವಿತೀಯೋಽನ್ಯಃ ಪ್ರಿಯತರಃ ಪ್ರಿಯಕೃತ್ತರಃ ಭುವಿ ಲೋಕೇ ಅಸ್ಮಿನ್ ||೬೯||

(ಭಾಷ್ಯಾರ್ಥ)

ಮತ್ತು ಶಾಸ್ತ್ರವನ್ನು ಆ (ಭಕ್ತರಿಗೆ) ಹೇಳಿಕೊಡುವವನಿಗಿಂತಲೂ ಯಾವನೊಬ್ಬನೂ ಮನುಷ್ಯರಲ್ಲಿ ಮನುಷ್ಯರೊಳಗೆ (ಮೇ = ಮಮ) ನನಗೆ ಪ್ರಿಯ ಕೃತ್ತಮನು, ಹೆಚ್ಚು ಪ್ರಿಯವನ್ನುಂಟುಮಾಡುವವನು, ಈಗ ಇಲ್ಲವೇ ಇಲ್ಲ - ಎಂದರ್ಥ. ಮುಂದಿನ ಕಾಲದಲ್ಲಿಯೂ ಪ್ರಿಯಕೃತ್ತಮನು ಹೆಚ್ಚಿನ ಪ್ರಿಯನು ಭೂಮಿಯಲ್ಲಿ ಈ ಲೋಕದಲ್ಲಿ ಎರಡನೆಯವನು ಮತ್ತೊಬ್ಬನು ಇರಲಾರನು.

ತದಗ್ರಹಣೇ ಜ್ಞಾತೇ ಪುನಃ ಗ್ರಾಹಯಿಷ್ಯಾಮಿ ಉಪಾಯಾನ್ತರೇಣಾಪಿ ಇತಿ
ಪ್ರಷ್ಟುರಭಿಪ್ರಾಯಃ | ಯತ್ನಾನ್ತರಮಾಸ್ಥಾಯ ಶಿಷ್ಯಃ ಕೃತಾರ್ಥಃ ಕರ್ತವ್ಯಃ ಇತಿ
ಆಚಾರ್ಯಧರ್ಮಃ ಪ್ರದರ್ಶಿತೋ ಭವತಿ ||

(ಭಾಷ್ಯಾರ್ಥ)

ಶಿಷ್ಯ (ನಾದ ಅರ್ಜುನನಿಗೆ) ಶಾಸ್ತ್ರದ ಅರ್ಥವು ತಿಳಿಯಿತೋ ತಿಳಿಯಲಿಲ್ಲವೋ
ಎಂಬುದನ್ನು ವಿಂಗಡಿಸಿ ತಿಳಿಯಲಿಚ್ಛೆಯಿಂದ ಹೀಗೆಂದು ಕೇಳುತ್ತಾನೆ. ಅವನಿಗೆ
ತಿಳಿಯಲಿಲ್ಲವೆಂದು ಗೊತ್ತಾದರೆ ಮತ್ತೆ ಬೇರೊಂದು ಉಪಾಯದಿಂದಾದರೂ
ತಿಳಿಸಿಕೊಡುವೆನು - ಎಂಬುದು ಕೇಳುವ (ಶ್ರೀಕೃಷ್ಣನ) ಅಭಿಪ್ರಾಯವು. ಬೇರೊಂದು
ಯತ್ನದಿಂದಲಾದರೂ ಶಿಷ್ಯನನ್ನು ಕೃತಾರ್ಥನನ್ನಾಗಿ ಮಾಡಬೇಕು ಎಂಬ ಆಚಾರ್ಯನ
ಧರ್ಮವನ್ನು (ಇದರಿಂದ) ತಿಳಿಸಿಕೊಟ್ಟಂತೆ ಆಯಿತು.

ಕಚ್ಚಿದೇತಚ್ಚುತಂ ಪಾರ್ಥ ತ್ವಯೈಕಾಗ್ರೇಣ ಚೇತಸಾ |

ಕಚ್ಚಿದಜ್ಞಾನಸಮೋಹಃ ಪ್ರಣಿಷ್ಟಸ್ತೇ ಧನಂಜಯ

||೨೨||

೨೨. ಪಾರ್ಥನೇ, ನಿನ್ನಿಂದ ಇದು ಏಕಾಗ್ರಚಿತ್ತದಿಂದ ಕೇಳಲ್ಪಟ್ಟಿತೇನು ?
ಧನಂಜಯನೇ, ನಿನ್ನ ಅಜ್ಞಾನಸಮೋಹವು ಪ್ರಣಿಷ್ಟವಾಯಿತೆ ?

(ಭಾಷ್ಯ)

೧೦೫೨. ಕಚ್ಚಿತ್ ಕಿಮ್ ಏತತ್ ಮಯಾ ಉಕ್ತಂ ಶ್ರುತಂ ಶ್ರವಣೇನ
ಅವಧಾರಿತಂ ಪಾರ್ಥ¹ ತ್ವಯಾ ಏಕಾಗ್ರೇಣ ಚೇತಸಾ ಚಿತ್ತೇನ, ಕಿಂವಾ ಪ್ರಮಾದತಃ² ?
ಕಚ್ಚಿತ್ ಅಜ್ಞಾನಸಮೋಹಃ ಅಜ್ಞಾನನಿಮಿತ್ತಃ ಸಮೋಹಃ ವಿಚಿತ್ತಭಾವಃ ಅವಿವೇಕಃ
ಸ್ವಾಭಾವಿಕಃ ಕಿಂ ಪ್ರಣಿಷ್ಟಃ ? ಯದರ್ಥೋಽಯಂ ಶಾಸ್ತ್ರಶ್ರವಣಾಯಾಸಸ್ತವ,
ಮಮ ಚ ಉಪದೇಷ್ಟುತ್ಪಾಯಾಸಃ ಪ್ರವೃತ್ತಃ | ತೇ ತವ ಧನಂಜಯ ||೨೨||

(ಭಾಷ್ಯಾರ್ಥ)

ಎಲೈ ಪಾರ್ಥನೇ, ನಾನು ಹೇಳಿದ್ದು ನಿನ್ನಿಂದ ಏಕಾಗ್ರವಾದ ಚೇತಸ್ಸಿನಿಂದ,
ಚಿತ್ತದಿಂದ, ಕೇಳಲ್ಪಟ್ಟಿತೇನು ? (ಇದನ್ನು) ಕೇಳಿ ನಿಶ್ಚಯಿಸಿದೆಯೆ ? ಅಥವಾ
ಪ್ರಮಾದದಿಂದ (ಕೇಳಲ್ಪಟ್ಟಿತೋ) ? ಧನಂಜಯನೇ, ನಿನ್ನ ಅಜ್ಞಾನ ಸಮೋಹವು,
ಅಜ್ಞಾನನಿಮಿತ್ತದಿಂದಾಗಿದ್ದ ಹೆಚ್ಚಿನ ಮೋಹವು, ವಿಚಿತ್ತನಾಗಿರುವಿಕೆಯು, ಸ್ವಾಭಾವಿಕ

1. ಇದರ ಮುಂದೆ 'ಕಿಂ' ಎಂದು ಹೆಚ್ಚಾಗಿ ನಿ|| ಗು|| ವಾ||

2. 'ಅಪ್ರಮಾದತಃ' ಎಂಬ ಪಾಠವನ್ನು ಹೀಗೆ ತಿದ್ದಿದೆ. 'ಪ್ರಮಾದಿತಮ್' ಎಂದು ನಿ||

ವಾದ ಅವಿವೇಕವು ಪ್ರಣಷ್ಟವಾಯಿತೆ ? ಆ (ಅವಿವೇಕದ ನಾಶ)ಕ್ಕೇ ಅಲ್ಲವೆ, ಶಾಸ್ತ್ರವನ್ನು ಶ್ರವಣಮಾಡಿದ ಈ ನಿನ್ನ ಆಯಾಸವು, ಮತ್ತು (ನಿನಗೆ) ಉಪದೇಶ ಮಾಡುವ ನನ್ನ ಆಯಾಸವೂ ಆಗಿರುವುದು ?

ಅರ್ಜುನ ಉವಾಚ -

ನಷ್ಟೋ ಮೋಹಃ ಸ್ತೃತಿರ್ಲಬ್ಧಾ ತ್ವತ್ಪ್ರಸಾದಾನ್ಮಯಾಚ್ಯುತ |

ಸ್ಥಿತೋಽಸ್ಮಿ ಗತಸಂದೇಹಃ ಕರಿಷ್ಯೇ ವಚನಂ ತವ

||೨೩||

೨೩. ಅರ್ಜುನನಿಂತೆಂದನು : ಅಚ್ಯುತನೆ, ಮೋಹವು ನಷ್ಟವಾಯಿತು, ನಿನ್ನ ಪ್ರಸಾದದಿಂದ ನನಗೆ ಸ್ತೃತಿಯು ದೊರಕಿತು. ಗತಸಂದೇಹನಾಗಿ ಇರುವೆನು, ನಿನ್ನ ವಚನದಂತೆ ಮಾಡುವೆನು.

(ಭಾಷ್ಯ)

೧೧೨೩. ನಷ್ಟೋ ಮೋಹಃ ಅಜ್ಞಾನಜಃ ಸಮಸ್ತಸಂಸಾರಾನರ್ಥಹೇತುಃ ಸಾಗರ ಇವ ದುಸ್ತರಃ¹ | ಸ್ತೃತಿಶ್ಚ ಆತ್ಮತತ್ತ್ವವಿಷಯಾ ಲಬ್ಧಾ ಯಸ್ಯಾ ಲಾಭಾತ್ ಸರ್ವಗ್ರನ್ಥಿನಾಂ ವಿಪ್ರಮೋಕ್ಷಃ² ತ್ವತ್ಪ್ರಸಾದಾತ್ ತವ ಪ್ರಸಾದಾತ್ ಮಯಾ ತ್ವತ್ಪ್ರಸಾದಾಶ್ರಿತೇನ | ಅಚ್ಯುತ | ಅನೇನ ಮೋಹನಾಶಪ್ರಶ್ನಪ್ರತಿವಚನೇನ ಸರ್ವಶಾಸ್ತ್ರಾರ್ಥಜ್ಞಾನಫಲಮ್ ಏತಾವದೇವ ಇತಿ ನಿಶ್ಚಿತಂ ದರ್ಶಿತಂ ಭವತಿ ಯತ್³ ಜ್ಞಾನಾತ್ ಮೋಹನಾಶಃ ಆತ್ಮಸ್ತೃತಿಲಾಭಶ್ಚ ಇತಿ | ತಥಾ ಚ ಶ್ರುತೌ 'ಅನಾತ್ಮವಿತ್ ಶೋಚಾಮಿ' (ಛಾಂ. ೨-೧-೩) ಇತಿ ಉಪನ್ಯಸ್ಯ ಆತ್ಮಜ್ಞಾನೇನ ಸರ್ವಗ್ರನ್ಥಿನಾಂ ವಿಪ್ರಮೋಕ್ಷಃ | 'ಭಿದ್ಯತೇ ಹೃದಯಗ್ರನ್ಥಿಃ' (ಮುಂ. ೨-೨-೯) 'ತತ್ರ ಕೋ ಮೋಹಃ ಕಃ ಶೋಕ ಏಕತ್ವಮನುಪಶ್ಯತಃ' (ಈ. ೨) ಇತಿ ಚ ಮನ್ತ್ರವರ್ಣಃ | ಅಥ ಇದಾನೀಂ ತ್ವಚ್ಛಾಸನೇ ಸ್ಥಿತೋಽಸ್ಮಿ ಗತಸಂದೇಹಃ ಮುಕ್ತಸಂಶಯಃ | ಕರಿಷ್ಯೇ ವಚನಂ ತವ | ಅಹಂ ತ್ವತ್ಪ್ರಸಾದಾತ್ ಕೃತಾರ್ಥಃ, ನ ಮಮ ಕರ್ತವ್ಯಮ್ ಅಸ್ಮಿ ಇತ್ಯಭಿಪ್ರಾಯಃ ||೨೩||

(ಭಾಷ್ಯಾರ್ಥ)

ಅಜ್ಞಾನದಿಂದಂಟಾಗಿ ಸಂಸಾರದ ಅನರ್ಥಗಳಿಗೆಲ್ಲ ಕಾರಣವಾಗಿದ್ದ ಸಾಗರದಂತೆ ದಾಟಲಸದಳವಾಗಿದ್ದ ಮೋಹವು ನಷ್ಟವಾಯಿತು. ಅಚ್ಯುತನೆ, ನಿನ್ನ

1. 'ದುರುತ್ತಾರಃ' ಮ|| ಮೈ|| 2. 'ಸರ್ವಗ್ರನ್ಥಿವಿಪ್ರಮೋಕ್ಷಃ' ನಿ|| ಗು|| ವಾ||

3. 'ಯತಃ' ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

ಪ್ರಸಾದದಿಂದ, ನಿನ್ನ ಪ್ರಸಾದವನ್ನು ಆಶ್ರಯಿಸಿರುವ ನನಗೆ ಆತ್ಮತತ್ತ್ವವಿಷಯವಾದ ಸ್ತೃತಿಯೂ ದೊರಕಿತು ; ಯಾವದರ ಲಾಭದಿಂದ ಸರ್ವಗ್ರಂಥಿಗಳೂ ಬಿಚ್ಚಿ-ಕೊಳ್ಳುವವೋ, (ಆ ಸ್ತೃತಿಯೂ ದೊರಕಿತು).

ಹೀಗೆ ಮೋಹನಾಶದ (ವಿಷಯವಾದ) ಪ್ರಶ್ನೆ ಮತ್ತು ಉತ್ತರ - ಇವುಗಳಿಂದ ಜ್ಞಾನದಿಂದ ಮೋಹವು ನಾಶವಾಗುವದು, ಆತ್ಮಸ್ತೃತಿಯು ದೊರಕುವದು - ಎಂಬುದಿಷ್ಟೇ ಇಡೀ ಶಾಸ್ತ್ರದ ಅರ್ಥವನ್ನು ಅರಿತುಕೊಳ್ಳುವದರ ಫಲವು ಎಂದು ನಿಶ್ಚಿತವಾಗಿ ತೋರಿಸಿಕೊಟ್ಟಂತೆ ಆಯಿತು. ಆದ್ದರಿಂದಲೇ ಶ್ರುತಿಯಲ್ಲಿ 'ಆತ್ಮ-ನನ್ನರಿಯದೆ ಶೋಕಿಸುತ್ತಿರುವೆನು' (ಛಾಂ. ೭-೧-೨) ಎಂದು ಹೇಳಿ ಆತ್ಮ-ಜ್ಞಾನದಿಂದ ಎಲ್ಲಾ ಗಂಟುಗಳೂ ಬಿಚ್ಚಿಕೊಳ್ಳುವವೆಂದು ಹೇಳಿದೆ. 'ಹೃದಯ-ಗ್ರಂಥಿಯು ಬಿಚ್ಚಿಕೊಳ್ಳುತ್ತದೆ' (ಮುಂ. ೨-೨-೯), 'ಏಕತ್ವವನ್ನು ಕಂಡುಕೊಂಡವನಿಗೆ ಆಗ ಯಾವ ಮೋಹವು, ಯಾವ ಶೋಕವು ?' (ಈ. ೭) ಎಂದೂ ಮಂತ್ರವರ್ಣವು (ಹೇಳುತ್ತದೆ).

ಇನ್ನು ಈಗ ಗತಸಂದೇಹನಾಗಿ ಸಂಶಯಗಳನ್ನು ಬಿಡುಗಡೆಮಾಡಿಕೊಂಡು ನಿನ್ನ ಅಪ್ಪಣೆಯಲ್ಲಿಯೇ ನಿಂತಿರುತ್ತೇನೆ. ನಿನ್ನ ಮಾತನ್ನು ನಡೆಸುವೆನು. ನಾನು ನಿನ್ನ ಪ್ರಸಾದದಿಂದ ಕೃತಾರ್ಥನಾಗಿರುತ್ತೇನೆ. ನನಗೆ ಯಾವದೊಂದು ಕರ್ತವ್ಯವೂ ಇಲ್ಲ - ಎಂದು ಅಭಿಪ್ರಾಯ.¹

ಕಥಾಸಂಬಂಧ

(ಭಾಷ್ಯ)

೧೧೫೪. ಪರಿಸಮಾಪ್ತಃ ಶಾಸ್ತ್ರಾರ್ಥಃ | ಅಥ ಇದಾನೀಂ ಕಥಾಸಂಬಂಧ ಪ್ರದರ್ಶನಾರ್ಥಂ ಸಂಜಯ ಉವಾಚ -

(ಭಾಷ್ಯಾರ್ಥ)

ಶಾಸ್ತ್ರಾರ್ಥವು ಮುಗಿಯಿತು. ಇನ್ನು ಈಗ ಕಥೆಯ ಸಂಬಂಧವನ್ನು ತಿಳಿಸುವದಕ್ಕಾಗಿ ಸಂಜಯನು ಇಂತೆಂದನು :-

ಸಂಜಯ ಉವಾಚ -

ಇತ್ಯಹಂ ವಾಸುದೇವಸ್ಯ ಪಾರ್ಥಸ್ಯ ಚ ಮಹಾತ್ಮನಃ |

ಸಂವಾದಮಿಮಮಶ್ರೌಷಮದ್ಭೂತಂ ರೋಮಹರ್ಷಣಮ್

||೨೪||

1. ಜ್ಞಾನಿಯು ಕೃತಕೃತ್ಯನು. ವ್ಯವಹಾರದೃಷ್ಟಿಯಿಂದ ಅವನು ಆಯಾ ಕಾಲಕ್ಕೆ ಒದಗಿದ್ದನ್ನು ಮಾಡುತ್ತಿರುತ್ತಾನೆ.

೭೪. ಸಂಜಯನಿಂತೆಂದನು : ಹೀಗೆ ನಾನು ವಾಸುದೇವನ ಮತ್ತು ಮಹಾತ್ಮನಾದ ಪಾರ್ಥನ ಈ ಅದ್ಭುತವಾದ ರೋಮಹರ್ಷಣವಾದ ಸಂವಾದವನ್ನು ಕೇಳಿದೆನು.

(ಭಾಷ್ಯ)

೧೧೫೫. ಇತಿ ಏವಮ್ ಅಹಂ ವಾಸುದೇವಸ್ಯ ಪಾರ್ಥಸ್ಯ ಚ ಮಹಾತ್ಮನಃ ಸಂವಾದಮ್ ಇಮಂ ಯಥೋಕ್ತಂ ಅಶ್ರೌಷಂ ಶ್ರುತವಾನ್ ಅಸ್ಮಿ ಅದ್ಭುತಮ್ ಅತ್ಯಂತವಿಸ್ಮಯಕರಂ ರೋಮಹರ್ಷಣಮ್ ರೋಮಾಞ್ಚಕರಮ್ ||೭೪||

(ಭಾಷ್ಯಾರ್ಥ)

ಹೀಗೆ ಈ ರೀತಿಯಲ್ಲಿ ವಾಸುದೇವನಿಗೂ ಮಹಾತ್ಮನಾದ ಪಾರ್ಥನಿಗೂ ನಡೆದ ಈ ಮೇಲೆ ಹೇಳಿದ ಸಂವಾದವನ್ನು ಕೇಳಿದೆನು, ಕೇಳಿದವನಾಗಿರುತ್ತೇನೆ, (ಅದು) ಅದ್ಭುತವಾದದ್ದು ಅತ್ಯಂತವಾಗಿ ವಿಸ್ಮಯಕರವಾದದ್ದು, ರೋಮಹರ್ಷಣವಾದದ್ದು ಮೈಕೂದಲನ್ನು ನಿಮಿರಿಸತಕ್ಕದ್ದು.

ವ್ಯಾಸಪ್ರಸಾದಾಚ್ಛ್ರೃತವಾನಿಮಂ ಗುಹ್ಯತಮಂ ಪರಮ್ |

ಯೋಗಂ ಯೋಗೇಶ್ವರಾತ್ ಕೃಷ್ಣಾತ್ ಸಾಕ್ಷಾತ್ಕಥಯತಃ ಸ್ವಯಮ್ ||೭೫||

೭೫. ವ್ಯಾಸಪ್ರಸಾದದಿಂದ ಈ ಗುಹ್ಯತಮವಾದ ಪರಯೋಗವನ್ನು ಯೋಗೇಶ್ವರನಾದ ಕೃಷ್ಣನು ಸಾಕ್ಷಾತ್ತಾಗಿ ತಾನೇ ಹೇಳಿದ್ದನ್ನು ಕೇಳಿದೆನು.

(ಭಾಷ್ಯ)

೧೧೫೬. ತಂ ಚ ಇಮಂ ವ್ಯಾಸಪ್ರಸಾದಾತ್ ತತಃ ದಿವ್ಯಚಕ್ಷುರ್ಭಾತ್ ಶ್ರುತವಾನ್ ಇಮಂ ಸಂವಾದಂ ಗುಹ್ಯತಮಂ ಪರಂ ಯೋಗಂ ಯೋಗಾರ್ಥತ್ವಾತ್ ಗ್ರನ್ಥೋಽಪಿ ಯೋಗಃ ಸಂವಾದಮ್ ಇಮಂ ಯೋಗಮೇವ ವಾ ಯೋಗೇಶ್ವರಾತ್ ಕೃಷ್ಣಾತ್ ಸಾಕ್ಷಾತ್ ಕಥಯತಃ ಸ್ವಯಂ ನ ಪರಮ್ಪರಯಾ ||

(ಭಾಷ್ಯಾರ್ಥ)

ಅಂಥ ಈ (ಯೋಗವನ್ನು), ವ್ಯಾಸರ ಪ್ರಸಾದದಿಂದ ಅವರಿಂದ ದಿವ್ಯ ಚಕ್ಷುಸ್ಸನ್ನು ಪಡೆದು¹ ಈ ಸಂವಾದವನ್ನು ಕೇಳಿದೆನು ; ಗುಹ್ಯತಮವಾದ ಹೆಚ್ಚಿನ

1. ದಿವ್ಯಚಕ್ಷುಸ್ಸಿನಿಂದ ಯುದ್ಧವನ್ನೆಲ್ಲ ನೋಡಿದ್ದಲ್ಲದೆ ಶ್ರೀಕೃಷ್ಣನ ವಚನವೂ ನನಗೆ ಕೇಳಿಸಿತು ಎಂದು ಭಾವ.

ಯೋಗವನ್ನು - ಗ್ರಂಥವು ಯೋಗವನ್ನು ತಿಳಿಸುವದರಿಂದ ಅದಕ್ಕೂ ಯೋಗವೆಂದೇ ಹೆಸರು. ಅಥವಾ ಈ ಸಂವಾದವೆಂಬ ಯೋಗವನ್ನೇ (ಎಂದಾದರೂ ಅರ್ಥ ಮಾಡಬಹುದು).¹ ಯೋಗೇಶ್ವರನಾದ ಕೃಷ್ಣನು ತಾನೇ ನೇರಾಗಿ ಹೇಳುತ್ತಿದ್ದ ಪರಂಪರೆಯಿಂದ (ಹೇಳಿದ್ದನ್ನಲ್ಲ. ಅಂಥ) ಯೋಗವನ್ನು - ಕೇಳಿದೆನು.

ರಾಜನ್ ಸಂಸ್ಕೃತ್ಯ ಸಂಸ್ಕೃತ್ಯ ಸಂವಾದಮಿಮಮದ್ಭುತಮ್ |

ಕೇಶವಾರ್ಜುನಯೋಃ ಪುಣ್ಯಂ ಹೃಷ್ಯಾಮಿ ಚ ಮುಹುರ್ಮುಹುಃ ||೨೬||

೨೬. ರಾಜನೆ, ಕೇಶವಾರ್ಜುನರ ಈ ಅದ್ಭುತವಾದ ಪುಣ್ಯಸಂವಾದವನ್ನು ನೆನೆನೆಸಿಕೊಂಡು ಮತ್ತೆಮತ್ತೆ ಹರ್ಷಗೊಳ್ಳುತ್ತಿದ್ದೇನೆ.

(ಭಾಷ್ಯ)

೧೧೫೨. ಹೇ ರಾಜನ್, ಧೃತರಾಷ್ಟ್ರ, ಸಂಸ್ಕೃತ್ಯ ಸಂಸ್ಕೃತ್ಯ ಸಂವಾದಮ್ ಇಮಮ್ ಅದ್ಭುತಂ ಕೇಶವಾರ್ಜುನಯೋಃ ಪುಣ್ಯಮ್ ಇಮಂ ಶ್ರವಣಾದಪಿ² ಪಾಪಹರಂ ಶ್ರುತ್ವಾ ಹೃಷ್ಯಾಮಿ ಚ ಮುಹುರ್ಮುಹುಃ ಪ್ರತಿಕ್ಷಣಮ್³ ||೨೬||

(ಭಾಷ್ಯಾರ್ಥ)

ಎಲೈ ರಾಜನೆ, ಧೃತರಾಷ್ಟ್ರರಾಜನೆ, ಈ ಕೇಶವಾರ್ಜುನರ ಅದ್ಭುತವಾದ, ಪುಣ್ಯವಾದ, ಕೇಳಿದಮಾತ್ರದಿಂದ ಪಾಪವನ್ನು ತೊಲಗಿಸುವ ಸಂವಾದವನ್ನು ನೆನೆನೆನೆದು ಮತ್ತೆಮತ್ತೆ ಪ್ರತಿಕ್ಷಣವೂ ನನಗೆ ರೋಮಾಂಚವಾಗುತ್ತಿದೆ.

ತಚ್ಚ ಸಂಸ್ಕೃತ್ಯ ಸಂಸ್ಕೃತ್ಯ ರೂಪಮತ್ಯದ್ಭುತಂ ಹರೇಃ |

ವಿಸ್ಮಯೋ ಮೇ ಮಹಾನ್ ರಾಜನ್ ಹೃಷ್ಯಾಮಿ ಚ ಪುನಃಪುನಃ ||೨೭||

೨೭. ಮತ್ತು ಆ ಹರಿಯ ಅದ್ಭುತವಾದ ರೂಪವನ್ನು ನೆನೆನೆನೆದು ನನಗೆ ಮಹಾವಿಸ್ಮಯವಾಗುತ್ತಿದೆ, ಮತ್ತೆಮತ್ತೆ ಹರ್ಷಗೊಳ್ಳುತ್ತಿರುತ್ತೇನೆ.

(ಭಾಷ್ಯ)

೧೧೫೩. ತಚ್ಚ ಸಂಸ್ಕೃತ್ಯ ಸಂಸ್ಕೃತ್ಯ ರೂಪಮ್ ಅತ್ಯದ್ಭುತಂ ಹರೇಃ ವಿಶ್ವ-

1. ಯೋಗವೆಂದರೆ ಜ್ಞಾನವು ; ಈ ಗ್ರಂಥವು ಅಥವಾ ಸಂವಾದವು ಯೋಗವನ್ನು ತಿಳಿಸುವದರಿಂದ ಇದಕ್ಕೂ ಯೋಗವೆಂಬ ಹೆಸರು ಬಂದಿದೆ.

2. 'ಪುಣ್ಯಂ ಶ್ರವಣಾದಪಿ' ನಿ|| ; 'ಪುಣ್ಯಮಿಮಂ ಶ್ರವಣೇನಾಪಿ' ಮ||

3. ಮ|| ದಲ್ಲಿಲ್ಲ.

ರೂಪಂ ವಿಸ್ಮಯಃ ಮೇ ಮಹಾನ್, ಹೇ ರಾಜನ್, ಹೃಷ್ಯಾಮಿ ಚ ಪುನಃ
ಪುನಃ ||೨೨||

(ಭಾಷ್ಯಾರ್ಥ)

ಆ ಹರಿಯ ಅತ್ಯದ್ಭುತವಾದ ರೂಪವನ್ನು ವಿಶ್ವರೂಪವನ್ನು ನೆನೆನೆದು,
ಎಲೈ ರಾಜನೆ, ನನಗೆ ಮಹಾವಿಸ್ಮಯವಾಗುತ್ತಿದೆ, ಮತ್ತೆಮತ್ತೆ ರೋಮಾಂಚ
ವಾಗುತ್ತಿದೆ.

(ಭಾಷ್ಯ)

೧೧೨೯. ಕಿಂ ಬಹುನಾ ?

(ಭಾಷ್ಯಾರ್ಥ)

ಹೆಚ್ಚು ಹೇಳಿದ್ದರಿಂದೇನು ?

ಯತ್ರ ಯೋಗೇಶ್ವರಃ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ |

ತತ್ರ ಶ್ರೀವಿಜಯೋ ಭೂತಿಧ್ರುವಾ ನೀತಿರ್ಮತಿರ್ಮಮ ||೨೮||

೨೮. ಎಲ್ಲಿ ಯೋಗೇಶ್ವರನಾದ ಕೃಷ್ಣನೋ, ಎಲ್ಲಿ ಧನುರ್ಧರನಾದ
ಪಾರ್ಥನೋ ಅಲ್ಲಿ ಶ್ರೀ, ವಿಜಯ, ಭೂತಿ, ಧ್ರುವನೀತಿ - ಇವುಗಳು
(ಇರುವವು) ಎಂದು ನನ್ನ ಮತವು.

(ಭಾಷ್ಯ)

೧೧೩೦. ಯತ್ರ ಯಸ್ಮಿನ್ ಪಕ್ಷೇ ಯೋಗೇಶ್ವರಃ ಸರ್ವಯೋಗಾನಾಮ್
ಈಶ್ವರಃ | ತತ್ರಭವತ್ಪಾತ್ ಸರ್ವಯೋಗಬೀಜಸ್ಯ¹ | ಕೃಷ್ಣಃ² | ಯತ್ರ ಪಾರ್ಥಃ
ಯಸ್ಮಿನ್ ಪಕ್ಷೇ ಧನುರ್ಧರಃ ಗಾಣ್ಡೀವಧನ್ವಾ ತತ್ರ ಶ್ರೀಃ ತಸ್ಮಿನ್ ಪಾಣ್ಡವಾನಾಂ ಪಕ್ಷೇ
ವಿಜಯಃ | ತತ್ತ್ವೇವ ಭೂತಿಃ ಶ್ರಿಯೋ ವಿಶೇಷೋ ವಿಸ್ತಾರಃ ಭೂತಿಃ | ಧ್ರುವಾ
ಅವ್ಯಭಿಚಾರಿಣೀ ನೀತಿಃ ನಯಃ | ಇತಿ ಏವಂ ಮತಿಃ ಮಮ ಇತಿ ||೨೮||

(ಭಾಷ್ಯಾರ್ಥ)

ಎಲ್ಲಿ ಯಾವ ಪಕ್ಷದಲ್ಲಿ, ಯೋಗೇಶ್ವರನಾದ ಸರ್ವಯೋಗಗಳಿಗೂ
ಒಡೆಯನಾದ - ಏಕೆಂದರೆ ಎಲ್ಲಾ ಯೋಗಗಳ ಬೀಜವೂ ಆತನಿಂದಲೇ ಹುಟ್ಟುವದು.

1. 'ಬೀಜಸ್ಯ ಕೃಷ್ಣಃ' ನಿ||

2. 'ಸ ಕೃಷ್ಣಃ ಸರ್ವಯೋಗೇಶ್ವರಃ' ಮ||

(ಅಂಥ) ಕೃಷ್ಣನು (ಇರುವನೋ), ಎಲ್ಲಿ ಯಾವ ಪಕ್ಷದಲ್ಲಿ, ಧನುರ್ಧರನಾದ ಗಾಂಡೀವವೆಂಬ ಧನುಸ್ಸನ್ನು (ಹಿಡಿದಿರುವ) ಪಾರ್ಥನು (ಇರುವನೋ), ಅಲ್ಲಿ ಶ್ರೀಯು, ಆ ಪಾಂಡವರ ಪಕ್ಷದಲ್ಲಿಯೇ (ಶ್ರೀಯು), ವಿಜಯವು ; ಅಲ್ಲಿಯೇ ಭೂತಿಯು - ಶ್ರೀಯ ವಿಶೇಷವಾದ ವಿಸ್ತಾರಕ್ಕೆ ಭೂತಿ (ಎಂದು ಹೆಸರು) - ಧ್ರುವವಾದ ತಪ್ಪದ ನೀತಿಯು (ರಾಜ)ನೀತಿಯು - ಎಂದು ಹೀಗೆಂದು ನನ್ನ ಮತವು.

ಇತಿ ಶ್ರೀಮತ್ಪರಮಹಂಸಪರಿವ್ರಾಜಕಾಚಾರ್ಯಸ್ಯ ಶ್ರೀಗೋವಿಂದಭಗವತ್ಪೂಜ್ಯಪಾದಶಿಷ್ಯಸ್ಯ

ಶ್ರೀಮಚ್ಚಂಕರಭಗವತಃ ಕೃತೌ ಶ್ರೀಮದ್ಭಗವದ್ಗೀತಾಭಾಷ್ಯೇ

ಮೋಕ್ಷಸಂನ್ಯಾಸಯೋಗೋ ನಾಮ

ಅಷ್ಟಾದಶೋಽಧ್ಯಾಯಃ

ಓಂ ತತ್ ಸತ್

ಹದಿನೆಂಟನೆಯ ಅಧ್ಯಾಯದ ಸಾರ

೧-೧೨. ಅರ್ಜುನನು “ಎಲೈ ಹೃಷೀಕೇಶನೇ, ಮಧುಸೂದನನೇ, ಸಂನ್ಯಾಸತ್ಯಾಗಗಳ ತತ್ತ್ವವನ್ನು ವಿಂಗಡಿಸಿ ಹೇಳು” ಎಂದು ಕೇಳಿಕೊಳ್ಳಲು ಶ್ರೀಭಗವಂತನಿಂದನು : “ಅರ್ಜುನನೇ, ಕಾರ್ಮ್ಯಕರ್ಮಗಳನ್ನು ಬಿಡುವದನ್ನು ಸಂನ್ಯಾಸವೆಂದೂ ಸರ್ವಕರ್ಮಫಲತ್ಯಾಗವನ್ನು ತ್ಯಾಗವೆಂದೂ ಕರೆಯುತ್ತಾರೆ. ಸಂನ್ಯಾಸ, ತ್ಯಾಗ - ಎಂಬ ಎರಡು ಶಬ್ದಗಳಿಗೂ ಬಿಡುವದೆಂಬ ಒಂದೇ ಅರ್ಥವಿರುವದು. ಆತ್ಮಜ್ಞಾನಿಯಲ್ಲದ ಮುಮುಕ್ಷುವೂ ಕರ್ಮವನ್ನು ಬಿಡಲೇಬೇಕೆಂದು ಕೆಲವರು ಹೇಳುತ್ತಾರೆ ; ಯಜ್ಞದಾನತಪೋರೂಪವಾದ ನಿತ್ಯಕರ್ಮವನ್ನು ಬಿಡಬಾರದೆಂದು ಮತ್ತೆ ಕೆಲವರನ್ನುತ್ತಾರೆ. ಇಲ್ಲಿ ನನ್ನ ನಿಶ್ಚಯವೇನೆಂದರೆ, ಯಜ್ಞದಾನತಪಸ್ಸುಗಳನ್ನು ಬಿಡಬಾರದು ; ಅವುಗಳನ್ನು ಸಂಗತ್ಯಾಗಫಲತ್ಯಾಗಪೂರ್ವಕವಾಗಿ ಮಾಡಿದರೆ ಚಿತ್ತಶುದ್ಧಿಯಾಗುತ್ತದೆ. ಆ ಕರ್ಮಗಳನ್ನು ಅವಿವೇಕದಿಂದ ಬಿಟ್ಟರೆ ತಾಮಸತ್ಯಾಗವಾಗುತ್ತದೆ ; ಅವು ಕ್ಲೇಶದಾಯಕವೆಂದು ಬಿಟ್ಟರೆ ರಾಜಸತ್ಯಾಗವಾಗುತ್ತದೆ. ಅವುಗಳನ್ನು ಮಾಡುತ್ತಾ ಸಂಗಫಲಗಳನ್ನು ಬಿಟ್ಟರೆ ಸಾತ್ವಿಕ ತ್ಯಾಗವಾಗುತ್ತದೆ. ಸಾತ್ವಿಕನಾದವನು ಕೆಟ್ಟಕರ್ಮವನ್ನು ಹಗೆಮಾಡದೆ ಒಳ್ಳೆಯದಕ್ಕೆ ಅಂಟಿಕೊಳ್ಳದೆ ಇರುವನು. ಈ ಸಾತ್ವಿಕತ್ಯಾಗವನ್ನು ಮಾಡಿದವನು ಕ್ರಮಕ್ರಮವಾಗಿ ಜ್ಞಾನವನ್ನು ಹೊಂದುತ್ತಾನೆ ; ದೇಹಾಭಿಮಾನಿಯಾದವನಿಗೆ ಸಂಪೂರ್ಣವಾಗಿ ಕರ್ಮತ್ಯಾಗವನ್ನು ಮಾಡುವದು ಅಶಕ್ಯವಾದ್ದರಿಂದ ಸಾತ್ವಿಕತ್ಯಾಗಿಯೇ ನಿಜವಾಗಿ ತ್ಯಾಗಿಯೆನಿಸುತ್ತಾನೆ. ಏಕೆಂದರೆ ಅವನಿಗೆ ಜ್ಞಾನವು ಬಂದಬಳಿಕ ಪರಮಾರ್ಥಸಂನ್ಯಾಸವು ದೊರಕಿ ಅನಿಷ್ಟ, ಇಷ್ಟ, ಮಿಶ್ರ - ಎಂಬ ಮೂರು ಬಗೆಯ ಕರ್ಮಫಲಗಳೂ ಒಂದಿಷ್ಟೂ ಅಂಟದೆ ಹೋಗುತ್ತವೆ.

೧೩-೧೭. ಯಾವ ಕರ್ಮಕ್ಕಾದರೂ ಶರೀರ, ಕರ್ತೃ, ಕರಣ, ಪ್ರಾಣವ್ಯಾಪಾರ, ದೈವ - ಇವೈದೂ ಕಾರಣವಾಗಿರುತ್ತವೆ. ಆತ್ಮನು ಶುದ್ಧವಾಗಿ ಅಸಂಗನಾಗಿರುವದರಿಂದ ಅವನಿಗೆ ಕರ್ಮದ ಸಂಬಂಧವು ಇರುವದೇ ಇಲ್ಲ, ಅಜ್ಞಾನ ಇದನ್ನು ಅರಿಯನು. ಆದರೆ ಅಹಂಕಾರವನ್ನು ಮೀರಿದ ಜ್ಞಾನಿಯು ಇದನ್ನು ಅರಿತಿರುವನಾದ್ದರಿಂದ ಅವನು ವ್ಯವಹಾರದೃಷ್ಟಿಯಿಂದ ಯಾವ ಕರ್ಮವನ್ನು ಮಾಡಿದರೂ ಅವನಿಗೆ ಲೇಪವಾಗುವದಿಲ್ಲ. ಆದ್ದರಿಂದಲೇ ಅವನಿಗೆ ಕರ್ಮಬಂಧವಿರುವದಿಲ್ಲ.

೧೮-೩೯. ಕರ್ಮಕ್ಕೆ ಜ್ಞಾತೃ, ಜ್ಞೇಯ, ಜ್ಞಾನ ; ಕರ್ತೃ, ಕರ್ಮ, ಕರಣ - ಎಂಬ ತ್ರಿಪುಟಿಯ ಅರಿವು ಅವಶ್ಯವು. ಜ್ಞಾನವಾಗಲಿ, ಕರ್ತೃವಾಗಲಿ, ಕರ್ಮವಾಗಲಿ ತ್ರಿಗುಣಾತ್ಮಕವಾಗಿರುವದರಿಂದ ವಿವೇಕಿಯಾದವನು ಸಾತ್ವಿಕಜ್ಞಾನವನ್ನು ಪಡೆದು, ಸಾತ್ವಿಕಕರ್ತೃವಾಗಿ ಸಾತ್ವಿಕಕರ್ಮವನ್ನೇ ಮಾಡಬೇಕು. ಎಲ್ಲೆಲ್ಲಿಯೂ ಒಬ್ಬ ಪರಮೇಶ್ವರನೇ ಇರುವನೆಂಬುದು ಸಾತ್ವಿಕಜ್ಞಾನವು ; ಸಂಗವಿಲ್ಲದೆ, ಅಹಂಕಾರವಿಲ್ಲದೆ, ಧೃತುತ್ಯಾಹಗಳಿಂದ ಕೂಡಿರುವವನು ಸಾತ್ವಿಕಕರ್ತೃವು ; ಸಂಗವಿಲ್ಲದೆ ಫಲಾಸಕ್ತಿಯಿಲ್ಲದೆ, ರಾಗದ್ವೇಷಗಳಿಲ್ಲದೆ ಮಾಡುವದು ಸಾತ್ವಿಕಕರ್ಮವು. ಇದರಂತೆ ಬುದ್ಧಿ, ಧೃತಿ - ಇವುಗಳೂ ಸಾತ್ವಿಕವಾಗಿರಬೇಕು, ತಾನು ಬಯಸುವ ಸುಖವೂ ಸಾತ್ವಿಕವಾಗಿರಬೇಕು. ಪ್ರವೃತ್ತಿನಿವೃತ್ತಿಗಳು, ಕಾರ್ಯಕಾರ್ಯಗಳು,

ಭಯಾಭಯಗಳು - ಇವನ್ನು ವಿಂಗಡಿಸಿ ಅರಿಯಬಲ್ಲ ಬುದ್ಧಿಯು ಸಾತ್ವಿಕವು ; ಮನಃಪ್ರಾಣೇಂದ್ರಿಯಗಳ ವ್ಯಾಪಾರವನ್ನು ತಪ್ಪದೆ ಯೋಗದಿಂದ ಹಿಡಿತದಲ್ಲಿಟ್ಟುಕೊಂಡಿರುವ ಧೃತಿಯು ಸಾತ್ವಿಕವು ; ಮೊದಮೊದಲು ದುಃಖವಾಗಿ ತೋರಿ ಕೊನೆಗೆ ಆನಂದವಾಗಿ ನಿಲ್ಲುವ, ಅಭ್ಯಾಸದಿಂದಲೇ ದೊರಕುವ ಮನಃ ಪ್ರಸನ್ನತೆಯ ಸುಖವೇ ಸಾತ್ವಿಕವು. ಅಂತೂ ಮನುಷ್ಯನು ತನ್ನ ಶರೀರ, ಕರಣ, ಹೊರಗಿನ ವಿಷಯ - ಇವೆಲ್ಲವೂ ತ್ರಿಗುಣಾತ್ಮಕವಾಗಿರುವವೆಂದೂ ತ್ರಿಗುಣಗಳಲ್ಲಿ ಆಡಕವಾಗದೇ ಈ ಲೋಕದಲ್ಲಿಲ್ಲವೆಂದೂ ನಂಬಿ ಸಾತ್ವಿಕವಾದದ್ದನ್ನೇ ಅವಲಂಬಿಸುವದಕ್ಕೆ ಹವಣಿಸುತ್ತಿರಬೇಕು.

೪೦-೪೮. ಶಾಸ್ತ್ರದಲ್ಲಿ ಸಾತ್ವಿಕರ್ಮಗಳನ್ನು ಚಾತುರ್ವರ್ಣ್ಯವಿಭಾಗದಿಂದ ತಿಳಿಸಿ ಕೊಟ್ಟಿರುತ್ತದೆ. ಶಮದಮಾದಿಗಳು ಬ್ರಾಹ್ಮಣನಿಗೂ, ಶೌರ್ಯಾದಿಗಳು ಕ್ಷತ್ರಿಯನಿಗೂ, ಕೃಷಿಗೋರಕ್ಷಣಾದಿಗಳು ವೈಶ್ಯನಿಗೂ, ಪರಿಚರ್ಯೆಯು ಶೂದ್ರನಿಗೂ ಗುಣಕರ್ಮಗಳಿಗೆ ತಕ್ಕಂತೆ ಶಾಸ್ತ್ರದಲ್ಲಿ ಉಕ್ತವಾಗಿವೆ. ಸರ್ವವ್ಯಾಪಕನೂ ಸರ್ವಪ್ರವೃತ್ತಿಕಾರಣನೂ ಆಗಿರುವ ಪರಮೇಶ್ವರನ ಅರ್ಚನೆಯೆಂಬ ಭಾವದಿಂದ ತಮ್ಮತಮ್ಮ ಕರ್ಮಗಳನ್ನು ಮಾಡುವವರಿಗೆ ಸಿದ್ಧಿಯುಂಟಾಗುತ್ತದೆ. ಆದ್ದರಿಂದ ಮುಮುಕ್ಷುವಾದವನು ದುಷ್ಟಲಪ್ರದವಾದ ಪರಮಧರ್ಮಕ್ಕೆ ಕೈಹಾಕದೆ ಸ್ವಕರ್ಮಗಳನ್ನು ಬಿಡದೆ ಈ ರೀತಿಯಲ್ಲಿ ಮಾಡಬೇಕು.

೪೯-೫೫. ಕರ್ಮದಿಂದ ಆಗುವ ಸಿದ್ಧಿಯು ಚಿತ್ತಶುದ್ಧಿಯು. ಆ ಚಿತ್ತಶುದ್ಧಿಯಿಂದ ನೈಷ್ಕರ್ಮ್ಯವೆಂಬ ಪರಮಸಿದ್ಧಿಯು ಸಂನ್ಯಾಸದ ಮೂಲಕ ದೊರಕುತ್ತದೆ. ಕರ್ಮದ ಸಿದ್ಧಿಯನ್ನು ಪಡೆದುಕೊಂಡವನು ಧೃತಿಯಿಂದ ಮನಸ್ಸನ್ನು ಬಿಗಿಹಿಡಿದುಕೊಂಡು ಹೊರಗಿನ ವಿಷಯಗಳಿಂದ ಮನಸ್ಸನ್ನು ಹಿಂದಕ್ಕೆಳೆದುಕೊಂಡು ರಾಗದ್ವೇಷಗಳಿಲ್ಲದವನಾಗಿ ಆಹಾರವಿಹಾರಗಳಿಂದ ಯುಕ್ತನಾಗಿ ಏಕಾಂತದಲ್ಲಿ ಯಾವಾಗಲೂ ಧ್ಯಾನಯೋಗಪರನಾಗಿದ್ದುಕೊಂಡು ಅಹಂಕಾರಮಮಕಾರ ವಿಲ್ಲದವನಾಗಿ ಬ್ರಹ್ಮಸ್ವರೂಪವನ್ನೇ ಪಡೆಯುವದಕ್ಕೆ ಅರ್ಹನಾಗುತ್ತಾನೆ. ಬ್ರಹ್ಮಪ್ರಾಪ್ತಿಯನ್ನು ಪಡೆದುಕೊಂಡವನಿಗೆ ಮನಸ್ಸು ಪ್ರಸನ್ನವಾಗುವದು. ಶೋಕವೂ ಕಾಮವೂ ತೋಲಗುವವು ಸರ್ವಭೂತಗಳಲ್ಲಿಯೂ ಸಮಬುದ್ಧಿಯುಂಟಾಗಿ ಪರಮಾತ್ಮನ ಪರಮಭಕ್ತಿಯು ಲಭಿಸುವದು. ಇದಕ್ಕೇ ಜ್ಞಾನನಿಷ್ಠೆಯೆಂದು ಹೆಸರು. ಈ ಪರಮಭಕ್ತನಿಗೆ ಪರಮಾತ್ಮನ ಸ್ವರೂಪವೂ ಮಹಿಮೆಯೂ ತಿಳಿಯಬರುವವು. ಅವನು ಪರಮಾತ್ಮನಲ್ಲಿಯೇ ಸೇರಿಬಿಟ್ಟಿರುವನು.

೫೬-೬೨. ಇದೆಲ್ಲಕ್ಕೂ ಭಕ್ತಿಯೇ ಕಾರಣವು. ಎಂಥ ದುರಾಚಾರಿಯಾಗಿದ್ದರೂ ಭಗವಂತನ ಆಶ್ರಯದಿಂದ ಸದ್ಗತಿಯನ್ನು ಪಡೆಯುತ್ತಾನೆ. ಆದ್ದರಿಂದ ಸರ್ವಕರ್ಮಗಳನ್ನೂ ನನ್ನಲ್ಲಿ ಸಮರ್ಪಿಸಿ ಯಾವಾಗಲೂ ನನ್ನಲ್ಲಿಯೇ ಚಿತ್ತವನ್ನಿಟ್ಟುಕೊ. ಇದರಿಂದ ಎಲ್ಲಾ ಬಗೆಯ ಕಷ್ಟಗಳನ್ನೂ ದಾಟುವೆ. ಹಾಗಲ್ಲದೆ ನನ್ನ ಮಾತನ್ನು ಕೇಳದೆಹೋಗುವೆಯಾದರೆ ಹಾಳಾಗಿಹೋಗುತ್ತೀಯೆ. ನೀನು ಕರ್ಮವನ್ನು ಮಾಡುವದಿಲ್ಲವೆಂದರೂ ಕ್ಷತ್ರಿಯಪ್ರಕೃತಿಯು ನಿನ್ನಿಂದ ಮಾಡಿಸಿಯೇತೀರುತ್ತದೆ. ಇದು ಸರ್ವರ ಹೃದಯದಲ್ಲಿಯೂ ಇರುವ ಈಶ್ವರನ ಮಾಯಾವಿಲಾಸವು ; ಆದ್ದರಿಂದ ಸರ್ವಭಾವದಿಂಲೂ ಆತನನ್ನೇ ಶರಣುಹೊಂದು ; ಆಗ ಅವನ ಅನುಗ್ರಹದಿಂದ ಶಾಂತಿಯನ್ನೂ ನಿತ್ಯಪದವನ್ನೂ ಪಡೆದುಕೊಳ್ಳುವೆ.

೬೩-೬೬. ಇಗೊ, ನಿನಗೆ ಅತ್ಯಂತರಹಸ್ಯವಾದ ಜ್ಞಾನವನ್ನು ಹೇಳಿರುತ್ತೇನೆ. ಇದನ್ನು ಆಲೋಚಿಸಿ ನಿನಗೆ ಹೇಗೆ ತೋರುತ್ತದೆಯೋ ಹಾಗೆ ಮಾಡು. ಪರಮರಹಸ್ಯವನ್ನು ಮತ್ತೂ ಒಮ್ಮೆ ಹೇಳುತ್ತೇನೆ ಕೇಳು ; ನಿನಗೆ ಇದರಿಂದ ಹಿತವಾಗುತ್ತದೆ. ಯಾವಾಗಲೂ ನನ್ನಲ್ಲಿಯೇ ಚಿತ್ತವಿಟ್ಟು ನನ್ನ ಕರ್ಮವನ್ನೇ ಮಾಡುತ್ತಾ ನನ್ನ ಭಕ್ತನಾಗಿರು ; ಇದರಿಂದ ನಿನಗೆ ನನ್ನ ಪ್ರಾಪ್ತಿಯೇ ಆಗುವದೆಂದು ಆಣೆಮಾಡಿ ಹೇಳುತ್ತೇನೆ. ಸರ್ವಕರ್ಮಗಳನ್ನೂ ಸಂನ್ಯಾಸಮಾಡಿ ನನ್ನೊಬ್ಬನನ್ನೇ ಶರಣುಹೊಂದು ; ನಾನು ನಿನ್ನನ್ನು ಸರ್ವಪಾಪಗಳಿಂದಲೂ ಬಿಡುಗಡೆಮಾಡಿಸುವೆನು. ಶೋಕಿಸಬೇಡ.

೬೭. “ಅರ್ಜುನ, ಈ ಶಾಸ್ತ್ರವನ್ನು ತಪಸ್ಸುಮಾಡದವನಿಗಾಗಲಿ, ಭಕ್ತನಲ್ಲದವನಿಗಾಗಲಿ, ಗುರುಶುಶ್ರೂಷೆಯನ್ನು ಮಾಡದಿರುವವನಿಗಾಗಲಿ, ಹೇಳದಿರು. ನನ್ನನ್ನು ಕಂಡರೆ ಅಸೂಯೆಯನ್ನು ತೋರಿಸುವವನಿಗಂತೂ ಹೇಳಲೇಬೇಡ.”

೬೮-೭೧. “ಯಾವನು ಈ ಪರಮರಹಸ್ಯವನ್ನು ನನ್ನ ಭಕ್ತರಿಗೆ ತಿಳಿಸುವನೋ ಅವನು ನನ್ನಲ್ಲಿ ಪರಭಕ್ತಿಯನ್ನು ಮಾಡಿದವನಾಗಿರುತ್ತಾನೆ, ನನ್ನನ್ನೇ ನಿಶ್ಚಯವಾಗಿ ಪಡೆಯುತ್ತಾನೆ. ಅಂಥವನಿಗಿಂತ ನನಗೆ ಪ್ರಿಯನಾದವನೇ ಇರುವದಿಲ್ಲ. ಈ ಪುಣ್ಯಕರವಾದ ಸಂವಾದವನ್ನು ಯಾವನು ಓದುವನೋ ಅವನು ಜ್ಞಾನಯಜ್ಞದಿಂದ ನನ್ನನ್ನು ಪೂಜಿಸಿದವನಾಗುವನು. ಯಾವನು ನನ್ನಲ್ಲಿ ಅಸೂಯೆಯಿಲ್ಲದೆ ಶ್ರದ್ಧೆಯಿಂದ ಈ ಸಂವಾದವನ್ನು ಕೇಳುವನೋ ಅವನು ಕೂಡ ಮುಕ್ತನಾಗಿ ಶುಭಲೋಕಗಳನ್ನು ಪಡೆಯುವನು.”

೭೨-೭೩. “ಅರ್ಜುನನೇ, ಇದನ್ನೆಲ್ಲ ಚಿತ್ತವಿಟ್ಟು ಕೇಳಿದೆಯೆ ? ಅಜ್ಞಾನದ ಮೆಚ್ಚು ಹರಿಯಿತೆ ?” ಎಂದು ಭಗವಂತನು ಕೊನೆಯಲ್ಲಿ ಕೇಳಿದ್ದಕ್ಕೆ ಅರ್ಜುನನು ಇಂತೆಂದನು : “ಅಚ್ಯುತನೇ, ನಿನ್ನ ಅನುಗ್ರಹದಿಂದ ಮೋಹವು ತೊಲಗಿತು. ನನಗೆ ಯಾವ ಸಂದೇಹವೂ ಈಗ ಇರುವದಿಲ್ಲ. ಇನ್ನು ನಿನ್ನ ಮಾತಿನಂತೆ ನಡೆಯುವೆನು”

೭೪-೭೮. ಇಷ್ಟನ್ನೂ ಧೃತರಾಷ್ಟ್ರನಿಗೆ ತಿಳಿಸಿದ ಬಳಿಕ ಸಂಜಯನಿಂತೆಂದನು : “ಧೃತರಾಷ್ಟ್ರನೇ, ಶ್ರೀಕೃಷ್ಣನಿಗೂ ಅರ್ಜುನನಿಗೂ ನಡೆದ ಈ ಅದ್ಭುತವಾದ ಸಂವಾದವನ್ನು ವ್ಯಾಸರ ಅನುಗ್ರಹದಿಂದ ನಾನು ಕೇಳಿದೆನು, ಅದನ್ನೂ ಆ ಭಗವಂತನ ಅದ್ಭುತವಾದ ವಿಶ್ವರೂಪವನ್ನೂ ನೆನೆಸಿಕೊಂಡರೆ ನನಗೆ ಅಡಿಗಡಿಗೂ ರೋಮಾಂಚವಾಗುತ್ತಿದೆ. ಎಲ್ಲಿ ಯೋಗೇಶ್ವರನಾದ ಶ್ರೀಕೃಷ್ಣನಿರುವನೋ ಎಲ್ಲಿ ಧನುರ್ಧರನಾದ ಪಾರ್ಥನಿರುವನೋ, ಅಲ್ಲಿ ಸಿರಿಯೂ ಗೆಲವೂ ಏಳಿಗೆಯೂ ಉತ್ತಮವಾದ ರಾಜನೀತಿಯೂ ನೆಲೆಸಿರುವವೆಂದು ನನ್ನ ಮತವು.”

ಶ್ಲೋಕಾನುಕ್ರಮಣಿಕೆ

ಇಲ್ಲಿ ಅಕಾರಾದಿಯಾಗಿ ಕೊಟ್ಟಿರುವ ಶ್ಲೋಕಗಳ ಮುಂದೆ ಕ್ರಮವಾಗಿ ಅಧ್ಯಾಯ ಸಂಖ್ಯೆ ಮತ್ತು ಶ್ಲೋಕಸಂಖ್ಯೆಗಳನ್ನು ಕೊಟ್ಟಿದೆ.

ಅಕ್ಷರಾಣಾಮಕಾರೋಽಸ್ಮಿ	೧೦-೩೩	ಅಮಾನಿತ್ವಮದಮ್ನಿತ್ವಮ್	೧೩-೭
ಅಥ ಚಿತ್ತಂ ಸಮಾಧಾತುಮ್	೧೨-೯	ಅಮೀ ಚ ತ್ವಾಂ ಧೃತರಾಷ್ಟ್ರಸ್ಯ	೧೧-೨೬
ಅಥವಾ ಬಹುನೈತೇನ	೧೦-೪೨	ಅಮೀ ಹಿ ತ್ವಾಂ ಸುರಸಜ್ಞಾಃ	೧೧-೨೧
ಅಧ್ಯತದಪ್ಯಶಕ್ತೋಽಸಿ	೧೨-೧೧	ಅಯುಕ್ತಃ ಪ್ರಾಕೃತಃ ಸ್ತಬ್ಧಃ	೧೮-೨೮
ಅದ್ಯಪ್ಯಪೂರ್ವಂ ಹೃಷಿತೋಽಸ್ಮಿ	೧೧-೪೫	ಅವಿಭಕ್ತಂ ಚ ಭೂತೇಷು	೧೩-೧೬
ಅದೇಶಕಾಲೇ ಯದ್ವಾ ನಮ್	೧೭-೨೨	ಅಶಾಸ್ತ್ರವಿಹಿತಂ ಘೋರಂ	೧೭-೫
ಅದ್ವೇಷ್ಯಾ ಸರ್ವಭೂತಾನಾಮ್	೧೨-೧೩	ಅಶ್ರದ್ಧಯಾ ಹುತಂ ದತ್ತಮ್	೧೭-೨೮
ಅಧರ್ಮಂ ಧರ್ಮಮಿತಿ ಯಾ	೧೮-೩೨	ಅಶ್ವತ್ಥಃ ಸರ್ವವೃಕ್ಷಾಣಾಮ್	೧೦-೨೬
ಅಧಶ್ಲೋಧ್ಯಂ ಪ್ರಸೃತಾಃ	೧೫-೨	ಅಸಕ್ತಬುದ್ಧಿಃ ಸರ್ವತ್ರ	೧೮-೪೯
ಅಧಿಷ್ಠಾನಂ ತಥಾ ಕರ್ತಾ	೧೮-೧೪	ಅಸಕ್ತಿರನಭಿಷ್ಪಜ್ಞಃ	೧೩-೯
ಅಧ್ಯಾತ್ಮಜ್ಞಾನನಿತ್ಯತ್ವಮ್	೧೩-೧೧	ಅಸತ್ಯಮಪ್ರತಿಷ್ಠಂ ತೇ	೧೬-೮
ಅಧ್ಯೇಷ್ಯತೇ ಚ ಯ ಇಮಮ್	೧೮-೭೦	ಅಸೌ ಮಯಾ ಹತಃ ಶತ್ರುಃ	೧೬-೧೪
ಅನನ್ತಶ್ಚಾಸ್ಮಿ ನಾಗಾನಾಮ್	೧೦-೨೯	ಅಹಂ ವೈಶ್ವಾನರೋ ಭೂತ್ವಾ	೧೫-೧೪
ಅನಪೇಕ್ಷಃ ಶುಚಿದ್‌ಕ್ಷಃ	೧೨-೧೬	ಅಹಂ ಸರ್ವಸ್ಯ ಪ್ರಭವೋ	೧೦-೮
ಅನಾದಿತ್ವಾನ್ನಿರ್ಗುಣತ್ವಾತ್	೧೩-೩೧	ಅಹಂಕಾರಂ ಬಲಂ ದರ್ಪಮ್	೧೬-೧೮
ಅನಾದಿಮಧ್ಯಾನ್ತಮನನ್ತ-	೧೧-೧೯	ಅಹಂಕಾರಂ ಬಲಂ ದರ್ಪಮ್	೧೮-೫೩
ಅನಿಷ್ಯಮಿಷ್ಯಂ ಮಿಶ್ರಂ ಚ	೧೮-೧೨	ಅಹಮಾತ್ಮಾ ಗುಡಾಕೇಶ	೧೦-೨೦
ಅನುದ್ವೇಗಕರಂ ವಾಕ್ಯಮ್	೧೭-೧೫	ಅಹಿಂಸಾ ಸತ್ಯಮಕ್ರೋಧಃ	೧೬-೨
ಅನುಬನ್ಧಂ ಕ್ಷಯಂ ಹಿಂಸಾಮ್	೧೮-೨೫	ಅಹಿಂಸಾ ಸಮತಾ ತುಷ್ಟಿಃ	೧೦-೫
ಅನೇಕಚಿತ್ತ ವಿಭ್ರಾನ್ತಾಃ	೧೬-೧೬	ಅಹ್ಯಾಹಿ ಮೇ ಕೋ ಭವಾನ್	೧೧-೩೧
ಅನೇಕ ಬಾಹೂದರವಕ್ತ್ರ-	೧೧-೧೬	ಆಡ್ಯೋಽಭಿಜನವಾನಸ್ಮಿ	೧೬-೧೫
ಅನೇಕವಕ್ತ್ರನಯನಮ್	೧೧-೧೦	ಆತ್ಮಸಂಭಾವಿತಾಃ ಸ್ತಬ್ಧಾಃ	೧೬-೧೭
ಅನ್ಯೇ ತ್ವೇವಮಜಾನನ್ತಃ	೧೩-೨೫	ಆದಿತ್ಯಾನಾಮಹಂ ವಿಷ್ಣುಃ	೧೦-೨೧
ಅಪ್ರಕಾಶೋಽಪ್ರವೃತ್ತಿಶ್ಚ	೧೪-೧೩	ಆಯುಧಾನಾಮಹಂ ವಜ್ರಮ್	೧೦-೨೮
ಅಫಲಾಕಾಂಕ್ಷಿಭಿರ್ಯಜ್ಞೋ	೧೭-೧೧	ಆಯುಃಸತ್ತ್ವ ಬಲಾರೋಗ್ಯ	೧೭-೮
ಅಭಯಂ ಸತ್ತ್ವಸಂಶುದ್ಧಿಃ	೧೬-೧	ಆಶಾಪಾಶಶತ್ಕೈರ್ಬದ್ಧಾಃ	೧೬-೧೨
ಅಭಿಸನ್ದಾಯ ತು ಫಲಮ್	೧೭-೧೨	ಆಸುರೀಂ ಯೋನಿಮಾಪನ್ನಾಃ	೧೬-೨೦
ಅಭ್ಯಾಸೇಽಪ್ಯಸಮರ್ಥೋಽಸಿ	೧೨-೧೦	ಆಹಾರಸ್ತ್ವಪಿ ಸರ್ವಸ್ಯ	೧೭-೭

ಆಹುಸ್ತ್ವಾ ಮೃಷಯಃ ಸರ್ವೇ	೧೦-೧೩	ಕಥಂ ವಿದ್ಯಾಮಹಂ ಯೋಗಿನ್	೧೦-೧೭
ಇಚ್ಛಾದ್ವೇಷಃ ಸುಖಮ್	೧೩-೬	ಕರ್ಮಣಃ ಸುಕೃತಸ್ಯಾಹುಃ	೧೪-೧೬
ಇತಿ ಕ್ಷೇತ್ರಂ ತಥಾ ಜ್ಞಾನಮ್	೧೩-೧೮	ಕರ್ಶಯಂತಃ ಶರೀರಸ್ಥಂ	೧೭-೬
ಇತಿ ಗುಹ್ಯತಮಂ ಶಾಸ್ತ್ರಮ್	೧೫-೨೦	ಕಸ್ಮಾಚ್ಚ ತೇ ನ ನಮೇರನ್	೧೧-೩೭
ಇತಿ ತೇ ಜ್ಞಾನಮಾಖ್ಯಾತಮ್	೧೮-೬೩	ಕಾಮಮಾಶ್ರಿತ್ಯ ದುಷ್ಪೂರಮ್	೧೬-೧೦
ಇತ್ಯರ್ಜುನಂ ವಾಸುದೇವಃ	೧೧-೫೦	ಕಾಮ್ಯಾನಾಂ ಕರ್ಮಣಾಂ ನ್ಯಾಸಮ್	೧೮-೨
ಇತ್ಯಹಂ ವಾಸುದೇವಸ್ಯ	೧೮-೭೪	ಕಾರ್ಯಕಾರಣಕರ್ತೃತ್ವೇ	೧೩-೨೦
ಇದಂ ಶರೀರಂ ಕೌಂತೇಯ	೧೩-೧	ಕಾರ್ಯಮಿತ್ಯೇವ ಯತ್ಕರ್ಮ	೧೮-೯
ಇದಂ ಜ್ಞಾನಮುಪಾಶ್ರಿತ್ಯ	೧೪-೨	ಕಾಲೋಽಸ್ಮಿ ಲೋಕಕ್ಷಯ	೧೧-೩೨
ಇದಂ ತೇ ನಾತಪಸ್ಕಾಯ	೧೮-೬೭	ಕಿರೀಟಿನಂ ಗದಿನಂ ಚಕ್ರಹಸ್ತಂ	೧೧-೪೬
ಇದಮದ್ಯ ಮಯಾ ಲಬ್ಧಮ್	೧೬-೧೩	ಕಿರೀಟಿನಂ ಗದಿನಂ ಚಕ್ರೀಣಂ ಚ	೧೧-೧೭
ಇನ್ದ್ರಿಯಾರ್ಥೇಷು ವೈರಾಗ್ಯಮ್	೧೩-೮	ಕೃಷಿಗೌರಕ್ವವಾಣಿಜ್ಯಮ್	೧೮-೪೪
ಇಹ್ಯಕಸ್ಥಂ ಜಗತ್ ಕೃತ್ಸುಮ್	೧೧-೭	ಕೈರ್ಲಿಚ್ಛಿಸ್ತ್ರೀನ್ ಗುಣಾನೇತಾನ್	೧೪-೨೧
ಈಶ್ವರಃ ಸರ್ವಭೂತಾನಾಮ್	೧೮-೬೧	ಕ್ಷೇತೋಽಧಿಕತರಸ್ತೇಷಾಮ್	೧೨-೫
ಉಚ್ಚೈಃ ಶ್ರವಸಮಶ್ಚಾನಾಮ್	೧೦-೨೭	ಕ್ಷೇತ್ರಕ್ಷೇತ್ರಜ್ಞಯೋರೇವಂ	೧೩-೩೪
ಉತ್ಯಾಮಂತಂ ಸ್ಥಿತಂ ವಾಪಿ	೧೫-೧೦	ಕ್ಷೇತ್ರಜ್ಞಂ ಚಾಪಿ ಮಾಂ ವಿದ್ಧಿ	೧೩-೨
ಉತ್ತಮಃ ಪುರುಷಸ್ತ್ವನ್ಯಃ	೧೫-೧೭	ಗಾಮಾವಿಶ್ಯ ಚ ಭೂತಾನಿ	೧೫-೧೩
ಉದಾಸೀನವದಾಸೀನಃ	೧೪-೨೩	ಗುಣಾನೇತಾನತಿತ್ಯ ತ್ರೀನ್	೧೪-೨೦
ಉಪದ್ರಷ್ಟಾನುಮನ್ತಾ ಚ	೧೩-೨೨	ಚಿಂತಾಮಪರಿಮೇಯಾಂ ಚ	೧೬-೧೧
ಊರ್ಧ್ವಂ ಗಚ್ಛಂತಿ ಸತ್ತ್ವಸ್ಥಾಃ	೧೪-೧೮	ಚೇತಸಾ ಸರ್ವಕರ್ಮಾಣಿ	೧೮-೫೭
ಊರ್ಧ್ವಮೂಲಮಧಃ ಶಾಖಮ್	೧೫-೧	ಜ್ಞಾನಂ ಕರ್ಮ ಚ ಕರ್ತಾ ಚ	೧೮-೧೯
ಋಷಿಭಿರ್ಬಹುಧಾ ಗೀತಮ್	೧೩-೪	ಜ್ಞಾನಂ ಜ್ಞೇಯಂ ಪರಿಜ್ಞಾತಾ	೧೮-೧೮
ಏತಚ್ಚುತ್ಪಾ ವಚನಂ ಕೇಶವಸ್ಯ	೧೧-೩೫	ಜ್ಞೇಯಂ ಯತ್ತತ್ಪ್ರವಕ್ಷಾಮಿ	೧೩-೧೨
ಏತಾಂ ವಿಭೂತಿಂ ಯೋಗಂ ಚ	೧೦-೭	ಜ್ಯೋತಿಷಾಮಪಿ ತಜ್ಜ್ಞೇತಿಃ	೧೩-೧೭
ಏತಾಂ ದೃಷ್ಟಿಮವಷ್ಟ್ಯಭ್ಯ	೧೬-೯	ತಚ್ಚ ಸಂಸ್ಪೃತ್ಯ ಸಂಸ್ಪೃತ್ಯ	೧೮-೭೭
ಏತಾನ್ಯಪಿ ತು ಕರ್ಮಾಣಿ	೧೮-೬	ತತಃ ಪದಂ ತತ್ಪರಿಮಾರ್ಗಿತವ್ಯಮ್	೧೫-೪
ಏತ್ಯರ್ವಿಮುಕ್ತಃ ಕೌಂತೇಯ	೧೬-೨೨	ತತಃ ಸ ವಿಸ್ಮಯಾವಿಷ್ಕೋಲೇ	೧೧-೧೪
ಏವಂ ಸತತಯುಕ್ತಾ ಯೇ	೧೨-೧	ತತ್ ಕ್ಷೇತ್ರಂ ಯಚ್ಚ ಯಾದ್ಯಕ್ಷ	೧೩-೩
ಏವಮುಕ್ತಾ ತತೋ ರಾಜನ್	೧೧-೯	ತತ್ರ ಸತ್ತ್ವಂ ನಿರ್ಮಲತ್ಪಾತ್	೧೪-೬
ಏವಮೇತದ್ ಯಥಾತ್ಮ ತ್ವಮ್	೧೧-೩	ತತ್ತ್ವೇಕಸ್ಥಂ ಜಗತ್ ಕೃತ್ಸುಮ್	೧೧-೧೩
ಓಂ ತತ್ಸದಿತಿ ನಿರ್ದೇಶೋ	೧೭-೨೩	ತತ್ತ್ವೇವಂ ಸತಿ ಕರ್ತಾರಮ್	೧೮-೧೬
ಕಚ್ಚಿದೇತಚ್ಚುತಂ ಪಾರ್ಥ	೧೮-೭೨	ತದಿತ್ಯನಭಿಸನ್ಧಾಯ	೧೭-೨೫
ಕಟ್ಟಮ್ಲಲವಣಾತ್ಕುಷ್ಠ -	೧೭-೯	ತಮಸ್ವಜ್ಞಾನಜಂ ವಿದ್ಧಿ	೧೪-೮

ತಮೇವ ಶರಣಂ ಗಚ್ಛ	೧೮-೬೨	ನ ಚ ತಸ್ಮಾನ್ಮನುಷ್ಯೇಷು	೧೮-೬೯
ತಸ್ಮಾಚ್ಛಾಸ್ತ್ರಂ ಪ್ರಮಾಣಂ ತೇ	೧೬-೨೪	ನ ತದಸ್ತಿ ಪೃಥಿವ್ಯಾಂ ವಾ	೧೮-೪೦
ತಸ್ಮಾತ್ತ್ವಮುತ್ತಿಷ್ಠ ಯಶೋ	೧೧-೩೩	ನ ತದ್ಭಾಸಯತೇ ಸೂರ್ಯೋ	೧೫-೬
ತಸ್ಮಾತ್ಪ್ರಣಮ್ಯ ಪ್ರಣೆಧಾಯ	೧೧-೪೪	ನ ತು ಮಾಂ ಶಕ್ಯಸೇ ದ್ರಷ್ಟುಮ್	೧೧-೮
ತಸ್ಮಾದೋಮಿತ್ಯುದಾಹ್ಯತ್ಯ	೧೨-೨೪	ನ ದ್ವೇಷ್ಟ್ಯಕುಶಲಂ ಕರ್ಮ	೧೮-೧೦
ತಾನಹಂ ದ್ವಿಷತಃ ಕ್ರೂರಾನ್	೧೬-೧೯	ನಭಃಸ್ಪೃಶಂ ದೀಪ್ತಮ್	೧೧-೨೪
ತುಲ್ಯನಿನ್ದಾಸ್ತುತಿರ್ಮೌನೀ	೧೨-೧೯	ನಮಃ ಪುರಸ್ತಾದಥ -	೧೧-೪೦
ತೇಜಃ ಕ್ಷಮಾ ಧೃತಿಃ ಶೌಚಂ	೧೬-೩	ನ ಮೇ ವಿದುಃ ಸುರಗಣಾಃ	೧೦-೨
ತೇಷಾಂ ಸತತಯುಕ್ತಾನಾಮ್	೧೦-೧೦	ನ ರೂಪಮಸ್ಯೇಹ ತಥೋಪ -	೧೫-೩
ತೇಷಾಮಹಂ ಸಮುದ್ಧರ್ತಾ	೧೨-೨	ನ ವೇದಯಜ್ಞಾಧ್ಯಯನೈಃ	೧೧-೪೮
ತೇಷಾಮೇವಾನುಕರ್ಮಾರ್ಥಮ್	೧೦-೧೧	ನಷ್ಟೋ ಮೋಹಃ ಸ್ತೃತಿರ್ಲಬ್ಧಾ	೧೮-೨೩
ತ್ಯಾಜ್ಯಂ ದೋಷವದಿತ್ಯೇಕೇ	೧೮-೩	ನ ಹಿ ದೇಹಭೃತಾ ಶಕ್ಯಮ್	೧೮-೧೧
ತ್ರಿವಿಧಂ ನರಕಸ್ಯೇದಮ್	೧೬-೨೧	ನಾನೋಽಸ್ತಿ ಮಮ	೧೦-೪೦
ತ್ರಿವಿಧಾ ಭವತಿ ಶ್ರದ್ಧಾ	೧೨-೨	ನಾನ್ಯಂ ಗುಣೇಭ್ಯಃ	೧೪-೧೯
ತ್ವಮಕ್ಷರಂ ಪರಮಂ ವೇದಿತವ್ಯಮ್	೧೧-೧೮	ನಾಹಂ ವೇದೈರ್ನ ತಪಸಾ	೧೧-೫೩
ತ್ವಮಾದಿದೇವಃ ಪುರುಷಃ	೧೧-೩೮	ನಿಯತಸ್ಯ ತು ಸಂನ್ಯಾಸಃ	೧೮-೨
ದಂಷ್ಟ್ರಾಕರಾಲಾನಿ ಚ ತೇ	೧೧-೨೫	ನಿಯತಂ ಸಜ್ಞ ರಹಿತಮ್	೧೮-೨೩
ದಣ್ಡೋ ದಮಯತಾಮಸ್ಮಿ	೧೦-೩೮	ನಿರ್ಮಾನಮೋಹಾ ಜಿತಸಜ್ಞ	೧೫-೫
ದಮ್ಬೋ ದರ್ಪೋಽತಿಮಾನಶ್ಚ	೧೬-೪	ನಿಶ್ಚಯಂ ಶೃಣು ಮೇ ತತ್ರ	೧೮-೪
ದಾತವ್ಯಮಿತಿ ಯದ್ದಾನಮ್	೧೨-೨೦	ಪೞ್ಚ್ಛತಾನಿ ಮಹಾಬಾಹೋ	೧೮-೧೩
ದಿವಿ ಸೂರ್ಯಸಹಸ್ರಸ್ಯ	೧೧-೧೨	ಪರಂ ಬ್ರಹ್ಮ ಪರಂ ಧಾಮ	೧೦-೧೨
ದಿವ್ಯಮಾಲ್ಯಾಘ್ನರಧರಮ್	೧೧-೧೧	ಪರಂ ಭೂಯಃ ಪ್ರವಕ್ಷಾಮಿ	೧೪-೧
ದುಃಖಮಿತ್ಯೇವ ಯತ್ಕರ್ಮ	೧೮-೮	ಪವನಃ ಪವತಾಮಸ್ಮಿ	೧೦-೩೧
ದೃಷ್ಟ್ವೇದಂ ಮಾನುಷಂ ರೂಪಮ್	೧೧-೫೧	ಪಶ್ಯ ಮೇ ಪಾರ್ಥ ರೂಪಾಣಿ	೧೧-೫
ದೇವದ್ವಿಜಗುರುಪ್ರಾಜ್ಞ -	೧೨-೧೪	ಪಶ್ಯಾಮಿ ದೇವಾಂಸ್ತವ	೧೧-೧೫
ದೈವೀ ಸಂಪದ್ವಿಮೋಕ್ಷಾಯ	೧೬-೫	ಪಿತಾಸಿ ಲೋಕಸ್ಯ	೧೧-೪೩
ದ್ಯಾವಾಪೃಥಿವ್ಯೋರಿದ -	೧೧-೨೦	ಪುರುಷಃ ಪ್ರಕೃತಿಸ್ಥೋ ಹಿ	೧೩-೨೧
ದ್ಯೂತಂ ಭಲಯತಾಮಸ್ಮಿ	೧೦-೩೬	ಪುರೋಧಸಾಂ ಚ ಮುಖ್ಯಂ	೧೦-೨೪
ದ್ರೋಣಂ ಚ ಭೀಷ್ಮಂ ಚ	೧೧-೩೪	ಪೃಥಕ್ಚೇನ ತು ಯಜ್ಞಾನಮ್	೧೮-೨೧
ದ್ವಾವಿಮೌ ಪುರುಷೌ ಲೋಕೇ	೧೫-೧೬	ಪ್ರಕಾಶಂ ಚ ಪ್ರವೃತ್ತಿಂ ಚ	೧೪-೨೨
ದ್ವೌ ಭೂತಸರ್ಗೌ ಲೋಕೇಽಸ್ಮಿನ್	೧೬-೬	ಪ್ರಕೃತಿಂ ಪುರುಷಂ ಚೈವ	೧೩-೧೯
ಧೃತ್ಯಾ ಯಯಾ ಧಾರಯತೇ	೧೮-೩೩	ಪ್ರಕೃತ್ಯೈವ ಚ ಕರ್ಮಾಣಿ	೧೩-೨೯
ಧ್ಯಾನೇನಾತ್ಮನಿ ಪಶ್ಯಂತಿ	೧೩-೨೪	ಪ್ರವೃತ್ತಿಂ ಚ ನಿವೃತ್ತಿಂ ಚ	೧೬-೨

ಪ್ರವೃತ್ತಿಂ ಚ ನಿವೃತ್ತಿಂ ಚ	೧೮-೨೦	ಮುಕ್ತಸಜ್ಜೋಽನಹಂವಾದೀ	೧೮-೨೬
ಪ್ರಹ್ಲಾದಶ್ಚಾಸ್ಮಿ ದೈತ್ಯಾನಾಂ	೧೦-೨೦	ಮೂಢಗ್ರಾಹೇಣಾತ್ಮನೋ ಯತ್	೧೭-೧೯
ಬಹಿರಂತಶ್ಚ ಭೂತಾನಾಮ್	೧೩-೧೫	ಮೃತ್ಯುಃ ಸರ್ವಹರಶ್ಚಾಹಮ್	೧೦-೩೪
ಬುದ್ಧಿಜ್ಞಾನಮಸಮೋಹಃ	೧೦-೪	ಯ ಇಮಂ ಪರಮಂ ಗುಹ್ಯಮ್	೧೮-೬೮
ಬುದ್ಧೇರ್ಭೇದಂ ಧೃತೇಶ್ಚೈವ	೧೮-೨೯	ಯ ಏವಂ ವೇತ್ತಿ ಪುರುಷಮ್	೧೩-೨೩
ಬುದ್ಧ್ವಾ ವಿಶುದ್ಧಯಾ ಯುಕ್ತೋ	೧೮-೫೧	ಯಚ್ಚಾಪಿ ಸರ್ವಭೂತಾನಾಮ್	೧೦-೩೯
ಬೃಹತ್ಸಾಮ ತಥಾ ಸಾಮ್ನಾಮ್	೧೦-೩೫	ಯಚ್ಚಾವಹಾಸಾರ್ಥಮ್	೧೧-೪೨
ಬ್ರಹ್ಮಣೋ ಹಿ ಪ್ರತಿಷ್ಠಾಹಮ್	೧೪-೨೭	ಯಜಂತೇ ಸಾತ್ವಿಕಾ ದೇವಾನ್	೧೭-೪
ಬ್ರಹ್ಮಭೂತಃ ಪ್ರಸನ್ನಾತ್ಮಾ	೧೮-೧೪	ಯಜ್ಞೋ ದಾನಂ ತಪಃ ಕರ್ಮ	೧೮-೫
ಬ್ರಾಹ್ಮಣಕ್ಷತ್ರಿಯವಿಶಾಮ್	೧೮-೪೧	ಯಜ್ಞೇ ತಪಸಿ ದಾನೇ ಚ	೧೭-೨೭
ಭಕ್ತ್ಯಾ ತ್ವನನ್ಯಯಾ ಶಕ್ಯಃ	೧೧-೫೪	ಯತಃ ಪ್ರವೃತ್ತಿಭೂತಾನಾಮ್	೧೮-೪೬
ಭಕ್ತ್ಯಾ ಮಾಮಭಿಜಾನಾತಿ	೧೮-೫೫	ಯತನ್ತೋ ಯೋಗಿನಶ್ಚೈನಮ್	೧೫-೧೧
ಭವಾಪ್ಯಯೌ ಹಿ ಭೂತಾನಾಮ್	೧೧-೨	ಯತ್ತದಗ್ರೇ ವಿಷಮಿವ	೧೮-೩೭
ಭೂಯ ಏವ ಮಾಹಾಬಾಹೋ	೧೦-೧	ಯತ್ತು ಕಾಮೇಪ್ಸುನಾ ಕರ್ಮ	೧೮-೨೪
ಮಚ್ಚಿತ್ತಃ ಸರ್ವದುರ್ಗಾಣಿ	೧೮-೫೮	ಯತ್ತು ಕೃತ್ಸು ವದೇಕಸ್ಮಿನ್	೧೮-೨೨
ಮಚ್ಚಿತ್ತಾ ಮದ್ಗತಪ್ರಾಣಾಃ	೧೦-೯	ಯತ್ತು ಪ್ರತ್ಯುಪಕಾರಾರ್ಥಮ್	೧೭-೨೧
ಮತ್ಕರ್ಮಕೃನ್ಮತ್ಪರಮೋ	೧೧-೫೫	ಯತ್ರ ಯೋಗೇಶ್ವರಃ ಕೃಷ್ಣೋ	೧೮-೭೮
ಮದನುಗ್ರಹಾಯ ಪರಮಮ್	೧೧-೧	ಯಥಾ ನದೀನಾಂ ಬಹವೋ	೧೧-೨೮
ಮನಃಪ್ರಸಾದಃ ಸೌಮ್ಯತ್ವಮ್	೧೭-೧೬	ಯಥಾ ಪ್ರಕಾಶಯತ್ಯೇಕಃ	೧೩-೩೩
ಮನ್ಮನಾ ಭವ ಮದ್ಭಕ್ತೋ	೧೮-೬೫	ಯಥಾ ಪ್ರದೀಪ್ತಂ ಜ್ವಲನಮ್	೧೧-೨೯
ಮನ್ಯಸೇ ಯದಿ ತಚ್ಚಕ್ರಮ್	೧೧-೪	ಯಥಾ ಸರ್ವಗತಂ ಸೌಕ್ಷ್ಮ್ಯತ್	೧೩-೩೨
ಮಮ ಯೋನಿರ್ಮಹದ್ಬ್ರಹ್ಮ	೧೪-೩	ಯದಗ್ರೇ ಚಾನುಬನ್ಧೇ ಚ	೧೮-೩೯
ಮಮೈವಾಂಶೋ ಜೀವಲೋಕೇ	೧೫-೭	ಯದಹಚ್ಚಾರಮಾಶ್ರಿತ್ಯ	೧೮-೫೯
ಮಯಾ ಪ್ರಸನ್ನೇನ	೧೧-೪೭	ಯದಾದಿತ್ಯಗತಂ ತೇಜೋ	೧೫-೧೨
ಮಯಿ ಚಾನನ್ಯಯೋಗೇನ	೧೩-೧೦	ಯದಾ ಭೂತಪೃಥಗ್ಭಾವಮ್	೧೩-೩೦
ಮಯ್ಯಾವೇಶ್ಯ ಮನೋ ಯೇ	೧೨-೨	ಯದಾ ಸತ್ತ್ವೇ ಪ್ರವೃದ್ಧೇ ತು	೧೪-೧೪
ಮಯ್ಯೇವ ಮನ ಆಧತ್ಸು	೧೨-೮	ಯದ್ಯದ್ವಿಭೂತಿಮತ್ ಸತ್ತ್ವಮ್	೧೦-೪೧
ಮಹರ್ಷಯಃ ಸಪ್ತ ಪೂರ್ವೇ	೧೦-೬	ಯಯಾ ತು ಧರ್ಮಕಾಮಾರ್ಥಾನ್	೧೮-೩೪
ಮಹರ್ಷೀಣಾಂ ಭೃಗುರಹಮ್	೧೦-೨೫	ಯಯಾ ಧರ್ಮಮಧರ್ಮಂ ಚ	೧೮-೩೧
ಮಹಾಭೂತಾನ್ಯಹಂಕಾರೋ	೧೩-೫	ಯಯಾ ಸ್ವಪ್ನಂ ಭಯಂ	೧೮-೩೫
ಮಾ ತೇ ವ್ಯಥಾ ಮಾ ಚ	೧೧-೪೯	ಯಃ ಶಾಸ್ತ್ರವಿಧಿಮುತ್ಸುಜ್ಯ	೧೬-೨೩
ಮಾನಾಪಮಾನಯೋಸ್ತುಲ್ಯಃ	೧೪-೨೫	ಯಸ್ಮಾತ್ ಕ್ಷರಮತೀತೋಽಹಮ್	೧೫-೧೮
ಮಾಂ ಚ ಯೋಽವ್ಯಭಿಚಾರೇಣ	೧೪-೨೬	ಯಸ್ಮಾನ್ನೋದ್ವಿಜತೇ ಲೋಕೋ	೧೨-೧೫

ಯಸ್ಯ ನಾಹಂಕೃತೋ ಭಾವೋ	೧೮-೧೭	ಶೌರ್ಯಂ ತೇಜೋ ಧೃತಿರ್ದಾಕ್ಶಮ್	೧೮-೪೩
ಯಾತಯಾಮಂ ಗತರಸಮ್	೧೭-೧೦	ಶ್ರದ್ಧಯಾ ಪರಯಾ ತಪ್ತಮ್	೧೭-೧೭
ಯಾವತ್ಸ್ಯಾನ್ಯಾಯತೇ ಕಿಂಚಿತ್	೧೩-೨೬	ಶ್ರದ್ಧಾವಾನನಸೂಯಶ್ಚ	೧೮-೭೧
ಯೇ ತು ಧರ್ಮ್ಯಮೃತಮಿದಮ್	೧೨-೨೦	ಶ್ರೇಯಾನ್ ಸ್ವಧರ್ಮೋ ವಿಗುಣಃ	೧೮-೪೭
ಯೇ ತ್ವಕ್ಷರಮನಿರ್ದೇಶ್ಯಮ್	೧೨-೩	ಶ್ರೇಯೋ ಹಿ ಜ್ಞಾನಮ್	೧೨-೧೨
ಯೇ ತು ಸರ್ವಾಣಿ ಕರ್ಮಾಣಿ	೧೨-೬	ಶ್ರೋತ್ರಂ ಚಕ್ಷುಃ ಸ್ಪರ್ಶನಂ ಚ	೧೫-೯
ಯೇ ಶಾಸ್ತ್ರವಿಧಿಮುತ್ಸೃಜ್ಯ	೧೭-೧	ಸಖೇತಿ ಮತ್ತ್ವಾ ಪ್ರಸಭಮ್	೧೧-೪೧
ಯೋ ನ ಹೃಷ್ಯತಿ ನ ದ್ವೇಷ್ಠಿ	೧೨-೧೭	ಸತ್ಕಾರಮಾನ ಪೂಜಾರ್ಥಮ್	೧೭-೧೮
ಯೋ ಮಾಮಜಮನಾದಿಂ ಚ	೧೦-೩	ಸತ್ತ್ವಂ ರಜಸ್ತಮ ಇತಿ	೧೪-೫
ಯೋ ಮಾಮೇವಮಸಮ್ನೂಢೋ	೧೫-೧೯	ಸತ್ತ್ವಂ ಸುಖೇ ಸ್ಥಾಯತಿ	೧೪-೯
ರಜಸ್ತಮಶ್ಚಾಭಿಭೂಯ	೧೪-೧೦	ಸತ್ತ್ವಾತ್ ಸ್ಥಾಯತೇ ಜ್ಞಾನಮ್	೧೪-೧೭
ರಜಸಿ ಪ್ರಲಯಂ ಗತ್ವಾ	೧೪-೧೫	ಸತ್ತ್ವಾನುರೂಪಾ ಸರ್ವಸ್ಯ	೧೭-೩
ರಜೋ ರಾಗಾತ್ಮಕಂ ವಿದ್ಧಿ	೧೪-೭	ಸದ್ಭಾವೇ ಸಾಧುಭಾವೇ ಚ	೧೭-೨೬
ರಾಗೀ ಕರ್ಮಫಲಪ್ರೇಪ್ನುಃ	೧೮-೨೭	ಸನ್ತುಷ್ಟಃ ಸತತಂ ಯೋಗೀ	೧೨-೧೪
ರಾಜನ್ ಸಂಸ್ಪೃತ್ಯ ಸಂಸ್ಪೃತ್ಯ	೧೮-೭೬	ಸಂನಿಯಮೈನ್ದ್ರಿಯಗ್ರಾಮಮ್	೧೨-೪
ರುದ್ರಾಣಾಂ ಶಬ್ದರಶ್ಚಾಸ್ತಿ	೧೦-೨೩	ಸಂನ್ಯಾಸಸ್ಯ ಮಹಾಬಾಹೋ	೧೮-೧
ರುದ್ರಾದಿತ್ಯಾ ವಸವೋ ಯೇ ಚ	೧೧-೨೨	ಸಮಂ ಸರ್ವೇಷು ಭೂತೇಷು	೧೩-೨೭
ರೂಪಂ ಮಹತ್ತೇ	೧೧-೨೩	ಸಮದುಃಖಿಸುಖಃ ಸ್ಪೃಷ್ಟಃ	೧೪-೨೪
ಲೇಲಿಹ್ಯಸೇ ಗ್ರಸಮಾನಃ	೧೧-೩೦	ಸಮಂ ಪಶ್ಯನ್ ಹಿ ಸರ್ವತ್ರ	೧೩-೨೮
ಲೋಭಃ ಪ್ರವೃತ್ತಿರಾರಮ್ಭಃ	೧೪-೧೨	ಸಮಃ ಶತ್ರು ಚ ಮಿತ್ರೇ ಚ	೧೨-೧೮
ವಕ್ತುಮರ್ಹಸ್ಯಶೇಷೇಣ	೧೦-೧೬	ಸರ್ಗಾಣಾಮಾದಿರನ್ತಶ್ಚ	೧೦-೩೨
ವಕ್ತ್ರಾಣಿ ತೇ ತ್ವರಮಾಣಾ	೧೧-೨೭	ಸರ್ವಕರ್ಮಾಣ್ಯಪಿ ಸದಾ	೧೮-೫೬
ವಾಯುರ್ಯಮೋಽಗ್ನಿರ್ವರುಣಃ	೧೧-೩೯	ಸರ್ವಗುಹ್ಯತಮಂ ಭೂಯಃ	೧೮-೬೪
ವಿಧಿಹೀನಮಸೃಷ್ಟಾನ್ಯಮ್	೧೭-೧೩	ಸರ್ವತಃ ಪಾಣಿಪಾದಂ ತತ್	೧೩-೧೩
ವಿವಿಕ್ತಸೇವೀ ಲಘ್ವಾಶೀ	೧೮-೫೨	ಸರ್ವದ್ವಾರೇಷು ದೇಹೇಽಸ್ಮಿನ್	೧೪-೧೧
ವಿಷಯೇನ್ದ್ರಿಯಸಂಯೋಗಾತ್	೧೮-೩೮	ಸರ್ವಧರ್ಮಾನ್ ಪರಿತ್ಯಜ್ಯ	೧೮-೬೬
ವಿಸ್ತರೇಣಾತ್ಮನೋ ಯೋಗಮ್	೧೦-೧೮	ಸರ್ವಭೂತೇಷು ಯೇನೈಕಮ್	೧೮-೨೦
ವೃಷ್ಟೀನಾಂ ವಾಸುದೇವೋಽಸ್ಮಿ	೧೦-೩೭	ಸರ್ವಮೇತದೃತಂ ಮನ್ಯೇ	೧೦-೧೪
ವೇದಾನಾಂ ಸಾಮವೇದೋಽಸ್ಮಿ	೧೦-೨೨	ಸರ್ವಯೋನಿಷು ಕೌನ್ತೇಯ	೧೪-೪
ವ್ಯಾಸಪ್ರಸಾದಾಚ್ಚೃತವಾನ್	೧೮-೭೫	ಸರ್ವಸ್ಯ ಚಾಹಂ ಹೃದಿ	೧೫-೧೫
ಶಮೋ ದಮಸ್ತಪಃ ಶೌಚಮ್	೧೮-೪೨	ಸರ್ವೇನ್ದ್ರಿಯಗುಣಾಭಾಸಮ್	೧೩-೧೪
ಶರೀರಂ ಯದವಾಪ್ನೋತಿ	೧೫-೮	ಸಹಜಂ ಕರ್ಮ ಕೌನ್ತೇಯ	೧೮-೪೮
ಶರೀರವಾಜ್ಞನೋಭಿಯತ್	೧೮-೧೫	ಸಿದ್ಧಿಂ ಪ್ರಾಪ್ನೋ ಯಥಾ	೧೮-೫೦

ಸುಖಂ ತ್ವಿದಾನೀಂ ತ್ರಿವಿಧಮ್	೧೮-೩೬	ಸ್ವಯಮೇವಾತ್ಮನಾತ್ಮಾನಂ	೧೦-೧೫
ಸುದುರ್ದರ್ಶಮಿದಂ ರೂಪಮ್	೧೧-೫೨	ಸ್ವೇ ಸ್ವೇ ಕರ್ಮಣ್ಯಭಿರತಃ	೧೮-೪೫
ಸ್ಥಾನೇ ಹೃಷೀಕೇಶ ತವ	೧೧-೩೬	ಹನ್ತ ತೇ ಕಥಯಿಷ್ಯಾಮಿ	೧೦-೧೯
ಸ್ವಭಾವಜೇನ ಕೌಂತೇಯ	೧೮-೬೦		

ಶಬ್ದಾನುಕ್ರಮಣಿಕೆ

ಇಲ್ಲಿ ಕೊಟ್ಟಿರುವ ಸಂಖ್ಯೆಗಳು ಸಂಸ್ಕೃತಭಾಷ್ಯಭಾಗದ ಸಂಖ್ಯೆಗಳು. ಬಹಳ ಸಂಖ್ಯೆಗಳಿರುವಲ್ಲಿ ಕೆಲವನ್ನು ಮಾತ್ರ ಕೊಟ್ಟಿದೆ.

ಅಂಶಃ -

ಪರಮಾತ್ಮನ ಒಂದಂಶದಂತೆ ಇರುವ ಜೀವ, ೯೦೨, ೯೦೩.

ಅಕ್ಷರಮ್ -

(1) ಪರಮಾತ್ಮ, ೬೭೪, ೭೦೦, ೭೨೯.

(2) ಓಂಕಾರ, ೬೩೩. (3) ಅಕಾರಾದಿ ವರ್ಣಗಳು, ೬೪೧.

ಅಕ್ಷರಾತ್ಮಾನಃ, ಅಕ್ಷರೋಪಾಸಕಾಃ -

ಪರಮಾತ್ಮನನ್ನು ಅರಿತುಕೊಂಡು ಚಿಂತಿಸುತ್ತಿರುವವರು, ೭೩೧, ೭೩೨, ೭೪೩, ೭೫೧.

ಅಗ್ನಿಹೋತ್ರಾದಿಃ -

ಶ್ರುತಿಯಲ್ಲಿ ವಿಧಿಸಿರುವ ಅಗ್ನಿಹೋತ್ರವೇ ಮುಂತಾದ ನಿತ್ಯಕರ್ಮ, ೧೧೩೧, ೧೧೩೪, ೧೧೩೫, ೧೧೪೦.

ಅಗ್ನಿಷೋಮೌ -

ಭೋಕ್ತೃಭೋಜ್ಯರೂಪದಿಂದ ಇಡಿಯ ಜಗತ್ತೇ ಆಗಿ ಪರಿಣಮಿಸಿರುವ ಅಗ್ನಿ ಮತ್ತು ಸೋಮ ಇವರು, ೯೧೪.

ಅಗ್ರಹಣಾದಿಃ -

ತಿಳಿಯದೆ ಇರುವದು, ಸಂಶಯ, ತಪ್ಪು ತಿಳಿವಳಿಕೆ, ೭೬೧.

ಅಜ್ಞಃ, ಅನಾತ್ಮಜ್ಞಃ, ಅನಾತ್ಮವಿತ್ -

ಆತ್ಮನನ್ನು ಅರಿತುಕೊಳ್ಳದೆ ಇರುವವನು, ೮೩೨, ೧೦೦೪, ೧೦೨೫, ೧೧೩೬.

ಅಜ್ಞಾನಮ್ -

(1) ತಿಳಿಯದಿರುವದು, ತಪ್ಪುತಿಳಿವಳಿಕೆ,

೬೧೭, ೭೮೮, ೮೩೨, ೯೩೧, ೯೪೫, ೯೪೬, ೧೦೧೪, ೧೧೫೨, ೧೧೫೩. (2) ಜ್ಞಾನವು ಹುಟ್ಟುವದಕ್ಕೆ ಅಡ್ಡಿಯಾಗಿರುವ ಮನಸ್ಸಿನ ಕಲ್ಮಷ ; ಮಾನಿತ್ಯ, ದಂಭಿತ್ಯ ಮುಂತಾದದ್ದು, ೭೮೮.

ಅದ್ವೈತಾತ್ಮ -

ತನಗೇರಡನೆಯದಿಲ್ಲದ ಆತ್ಮನು ೧೦೪೩.

ಅಧಿಕೃತಃ -

ಅಧಿಕಾರಿ, ಅನುಷ್ಠಾನಮಾಡಲು ಅರ್ಹನು, ೧೦೦೪, ೧೦೦೫, ೧೦೧೩, ೧೦೧೯, ೧೦೨೧, ೧೦೨೨.

ಅಧ್ಯಾತ್ಮವಿದ್ಯಾ, ಅಧ್ಯಾತ್ಮಜ್ಞಾನಮ್ -

ಆತ್ಮಸ್ವರೂಪವನ್ನು ಗೊತ್ತುಪಡಿಸುವ ವಿದ್ಯೆ, ೬೪೦, ೬೫೨, ೭೮೮.

ಅಧ್ಯಾತ್ಮಶಾಸ್ತ್ರಮ್ -

ಆತ್ಮಸ್ವರೂಪವನ್ನು ತಿಳಿಸುವ ಶಾಸ್ತ್ರ, ೬೫೨.

ಅಧ್ಯಾತ್ಮಮ್ -

(1) ಪ್ರತ್ಯಗಾತ್ಮನಾಗಿರುವ ಬ್ರಹ್ಮ ಸ್ವರೂಪ, ೮೯೮.

(2) ಶರೀರಕ್ಕೆ ಸಂಬಂಧಪಟ್ಟ, ೭೮೫.

ಅಧ್ಯಾಸಃ -

ಅದಲ್ಲದ್ದನ್ನು ಅದೆಂದು ತಿಳಿಯುವದು, ೮೨೬.

ಅನಾತ್ಮಾಧ್ಯಾರೋಪಣಮ್ -

ಆತ್ಮವಲ್ಲದ್ದನ್ನು ಹುಟ್ಟುಗುಟ್ಟುವದು, ೧೦೯೭.

ಅನೇಕಚನ್ದ್ರದರ್ಶೀ -

ಇಬ್ಬರು ಚಂದ್ರರನ್ನು ಕಾಣುವ ಪರಗಣ್ಣೆ-
ನವ, ೮೨೯.

ಅನ್ತಃಕರಣಮ್ -

ಮನಸ್ಸು, ಬುದ್ಧಿ - ಮುಂತಾದ ಹೆಸರಿನ
ಒಳಗಿನ ಕರಣ, ೯೨೮, ೯೬೨, ೯೮೦, ೧೦೧೯,
೧೦೩೪, ೧೦೯೩.

ಅನ್ತಃಭಾವವಿಕಾರಃ, ಅನ್ತಃ ವಿಕ್ರಿಯಾ-

ವಸ್ತುವಿನ ಮಾರ್ಪಾಡುಗಳಲ್ಲಿ ಕೊನೆ-
ಯದು, ನಾಶ, ೮೨೮.

ಅನ್ಯಾಪೋಹಃ -

ಅದಕ್ಕಿಂತ ಬೇರೆಯಾದದ್ದನ್ನು ಅಲ್ಲ
ಗಳೆಯುವುದು, ೮೧೪.

ಅಪರಾ ಪ್ರಕೃತಿಃ -

ತ್ರಿಗುಣಾತ್ಮಕಮಾಯೆ ಎಂಬ ಪ್ರಕೃತಿ,
ಈಶ್ವರನ ಜಡಶಕ್ತಿ, ೭೫೩.

ಅಪ್ರಮೇಯಃ -

ಪ್ರಮಾಣಗಳಿಗೆ ನಿಲುಕದ ಪ್ರಮಾತ್ರವಿನ
ನಿಜವಾದ ರೂಪ, ೬೭೨.

ಅಪ್ರಸೂತಫಲಮ್, ಅನಾರಬ್ಧ
ಫಲಮ್, ಅನಾರಬ್ಧಕಾರ್ಯಮ್ -

ಫಲವನ್ನು ಕೊಡದೆ ಇರುವ, ಸಂಚಿತವಾದ
(ಕರ್ಮ) ೮೨೦, ೧೧೨೯, ೧೧೩೨.

ಅಭಾಗವತಂ ಮತಮ್ -

ಭಗವಂತನ ಅಭಿಪ್ರಾಯಕ್ಕೆ ವಿರುದ್ಧವಾದ
ಮತ, ೧೦೮೫.

ಅಭ್ಯಾಸಃ -

ಒಂದೇ ಚಿತ್ತಭೂಮಿಕೆಯಲ್ಲಿ ಒಂದೇ
ಪ್ರತ್ಯಯವನ್ನು ಆವೃತ್ತಿಮಾಡುತ್ತಿರುವುದು,
೭೩೭, ೭೪೧, ೧೦೬೩.

ಅಭ್ಯುದಯಃ -

ಸ್ವರ್ಗವೇ ಮುಂತಾದ ಸಾಧನಜನ್ಯಫಲ,
೬೨೪.

ಅಮೃತಮ್ -

ದೇವತೆಗಳ ಆಹಾರ, ೬೩೫, ೧೦೬೪,
೧೦೬೫.

ಅಮೃತಮ್ , ಅಮೃತತ್ವಮ್ -

ಮುಕ್ತಿ, ೭೪೩, ೭೯೦, ೭೯೨, ೮೭೯.

ಅವಿಕ್ರಿಯಃ -

ವಿಕಾರವಿಲ್ಲದ (ಆತ್ಮ), ೭೬೮, ೭೭೩.

ಅವಿದ್ಯಾ -

ನಿಜವನ್ನರಿಯದೆ ತಪ್ಪಾಗಿ ತಿಳಿಯುವುದು,
ಭೇದಬುದ್ಧಿ, ಪ್ರಕೃತಿಯನ್ನೇ ತಾನೆಂದು ತಿಳಿಯು
ವುದು, ೭೬೧, ೭೬೭, ೭೭೦, ೭೭೨, ೮೧೧,
೮೧೪, ೧೧೨೬, ೧೧೨೯, ೧೧೩೬, ೧೧೩೭,
೧೧೩೯, ೧೧೪೦.

ಅವಿದ್ಯಾಕಾಮಕರ್ಮಾಣಿ -

ಸಂಸಾರಕಾರಣಗಳು ೮೧೯, ೮೨೭, ೮೫೦,
೧೧೩೬, ೧೧೩೭.

ಅವಿದ್ಯಾಕಲ್ಪಿತ, ಅವಿದ್ಯಾಪರಿಕಲ್ಪಿತ

ತಪ್ಪುತಿಳಿವಳಿಕೆಯಿಂದ ಹುಟ್ಟುಗಟ್ಟಿದ
(ಸಂಸಾರಿ) ೭೭೦, (ಆತ್ಮನೆಂದು ತೋರುವ
ದೇಹ) ೮೧೬, (ಸಂಸಾರ) ೧೦೬೯, (ಗುಣ
ಗಳು) ೧೦೯೧, (ಕರ್ಮಹೇತು) ೧೦೩೨,
೧೦೩೪, (ನಾಮರೂಪ) ೧೦೯೭.

ಅವಿದ್ಯಾಕಾರ್ಯಮ್ -

ತಪ್ಪುತಿಳಿವಳಿಕೆಯ ಫಲ (ಕರ್ಮಫಲ),
೭೫೯.

ಅವಿದ್ಯಾಕೃತ -

ಅವಿದ್ಯೆಯಿಂದ ಮಾಡಲ್ಪಟ್ಟ, ಹುಸಿ
ತೋರಿಕೆ (ಉಪಾಧಿ) ೭೫೯, ೯೦೩, (ದ್ವೈತ)

೭೬೩, (ಸಂಶಯ) ೧೦೨೦, (ಫಲ) ೧೦೨೫ ;
ಸಂಸಾರ ೧೧೩೯, (ಆತ್ಮರು) ೯೧೯, ೧೧೪೦
(ಕರ್ಮ) ೧೦೩೭.

ಅವಿದ್ಯಾತ್ಮಕ -

ಅವಿದ್ಯಾರೂಪವಾದ, ತಪ್ಪುತಿಳಿವಳಿಕೆ
ಯಿಂದ ತೋರುವ (ಗುಣಗಳು) ೮೫೩,
(ದೇಹಾಭಿಮಾನ) ೧೧೩೯.

ಅವಿದ್ಯಾಧ್ಯಾರೋಪಿತ, ಅವಿದ್ಯಾಧ್ಯಸ್ತ -

ತಪ್ಪುತಿಳಿವಳಿಕೆಯಿಂದ ಹುಟ್ಟುಗಟ್ಟುವ
(ಸ್ಥಾನುಪುರುಷ) ೭೬೦, (ಕ್ರಿಯಾಕಾರಕ ಫಲ
ಗಳು) ೭೭೩, ೧೦೨೫, (ಗುಣಗಳ ಧರ್ಮ)
೧೦೯೧, (ಪದಾರ್ಥಗಳು) ೧೦೯೭.

ಅವಿದ್ಯಾನಿಮಿತ್ತಕಃ, ಅವಿದ್ಯಾರೂಪಃ -

ಅವಿದ್ಯೆಯ ಕಾರಣದಿಂದ ತೋರುವ
(ಕ್ಷೇತ್ರಕ್ಷೇತ್ರಜ್ಞರ ಸಂಯೋಗ) ೮೧೧, ೮೨೭.

ಅವಿದ್ಯಾಲಕ್ಷಣ -

ತಪ್ಪುತಿಳಿವಳಿಕೆಯಿಂದ ತೋರುವ ಪ್ರಕೃತಿ
ಅಥವಾ ಮಾಯೆ, ೮೧೩, ೮೧೭, ೮೪೪.

ಅವಿದ್ವಾನ್ -

ಆತ್ಮತತ್ತ್ವವನ್ನು ಸರಿಯಾಗಿ ತಿಳಿದುಕೊಳ್ಳ
ದವನು, ೭೫೯, ೭೬೫, ೭೬೮.

ಅವಿವೇಕಃ, ಅವಿವೇಕವಿಜ್ಞಾನಮ್ -

(1) ಬುದ್ಧಾದಿಗಳನ್ನೂ ಆತ್ಮನನ್ನೂ
ವಿಂಗಡಿಸಿ ಅರಿತುಕೊಳ್ಳದೆ ಇರುವುದು, ೭೪೧.
(2) ಕಾರ್ಯಾಕಾರ್ಯಗಳನ್ನು
ಅರಿಯದಿರುವುದು, ೯೩೧.

ಅವ್ಯಕ್ತಮ್ -

(1) ಭೂತಗಳ ಬೀಜವಾದ ಅವ್ಯಾಕೃತ
ಅಥವಾ ಮಾಯೆ, ೭೮೦, ೮೯೨, (3)
ಪರಮಾತ್ಮ, ೭೨೯, ೭೩೧.

ಅವ್ಯಕ್ತಾದಿಸ್ಥಾವರಾಂತಮ್ -

ಜಗತ್ತಿನ ಬೀಜರೂಪದಿಂದ ಹಿಡಿದು
ಸ್ಥಾವರ ಪ್ರಾಣಿಯವರೆಗಿನ, ೧೦೪೩.

ಅವ್ಯಾಕೃತಮ್ -

ಜಗತ್ತಿನ ಸೂಕ್ಷ್ಮಸ್ಥಿತಿ, ಅವ್ಯಕ್ತ, ಮಾಯೆ,
೭೨೯, ೭೮೦, ೧೦೯೭.

ಅಶಾನ್ತದರ್ಪಾಃ -

ಧರ್ಮವನ್ನೂ ಮೀರುವ ಸೂಕ್ಷ್ಮವನ್ನು
ಕಳೆದುಕೊಳ್ಳದವರು, ೯೦೯.

ಅಶೇಷಕರ್ಮಸಂನ್ಯಾಸಃ,

ಅಶೇಷಕರ್ಮಪರಿತ್ಯಾಗಃ -

ಎಲ್ಲಾ ಕರ್ಮಗಳನ್ನೂ ಬಿಡುವುದು,
೧೦೨೨, ೧೦೨೩, ೧೦೨೫, ೧೦೩೭.

ಅಶ್ರುತಕಲ್ಪನಾ -

ಶಾಸ್ತ್ರದಲ್ಲಿ ಹೇಳದೆ ಇರುವದನ್ನು
ಕಲ್ಪಿಸುವುದು, ೭೬೯.

ಅಸತ್, ಅಸತ್ಯ -

ಇಲ್ಲದ್ದೆಂಬ ಉಪಾಧಿಯುಳ್ಳ ಪರಮಾತ್ಮ,
೭೦೦.

ಅಸುರಾಣಾಮ್ ಉಪನಿಷತ್ -

ದೇಹವೇ ಆತ್ಮನೆಂಬ ಅಸುರರ ಮತ.

ಅಹಂಕಾರಃ -

(1) ನಾನೆಂಬ ಬುದ್ಧಿ, ೭೪೪. (2)
ಮನಸ್ಸಿಗೆ ಕಾರಣವಾಗಿರುವ ಮಹಾ ಭೂತಗಳಿಗೆ
ಕಾರಣವಾಗಿರುವ ತತ್ತ್ವ, ೭೮೦. (3) ಹೆಮ್ಮೆ,
೯೪೮.

ಅಹಂಪ್ರತ್ಯಯವಿಷಯಃ -

ನಾನೆಂಬ ಅರಿವಿಗೆ ವಿಷಯನಾದ ಜೀವ,
೧೧೩೯

ಆಚಾರ್ಯಃ -

ತತ್ತ್ವವನ್ನುಪದೇಶಿಸುವ ಗುರು, ೭೮೪,
೮೨೩.

ಆತ್ಮಗುಣಾಃ -

ಆತ್ಮನ ಗುಣಗಳೆಂದು ವೈಶೇಷಿಕರು ಕಲ್ಪಿಸಿರುವ ಇಚ್ಛಾದಿಗಳು ೭೮೧.

ಆತ್ಮಜ್ಞಾನಮ್, ಆತ್ಮದರ್ಶನಮ್ -

ಆತ್ಮನನ್ನು ಸರಿಯಾಗಿ ತಿಳಿದುಕೊಳ್ಳುವುದು, ೭೬೪, ೮೨೧, ೧೦೨೦, ೧೦೨೭, ೧೧೪೧, ೧೧೫೩.

ಆತ್ಮಜ್ಞಾನನಿಷ್ಠಾ -

ಆತ್ಮನ ತತ್ವವನ್ನು ಅರಿತು ಆ ಜ್ಞಾನ ದಲ್ಲಿಯೇ ನೆಲೆನಿಲ್ಲುವುದು, ೧೦೯೪, ೧೦೯೮.

ಆತ್ಮಪ್ರತ್ಯಯಿಕಮ್ -

ತನಗೇ ಅನುಭವದಲ್ಲಿ ತೋರುವ, ೮೪೪.

ಆತ್ಮವಾದಿನಃ -

ದೇಹಕ್ಕಿಂತ ಬೇರೆಯಾಗಿ ಆತ್ಮನು ಇರುವ ನಂಬ ವಾದಿಗಳು, ೭೬೨.

ಆತ್ಮವಿವೇಕಜ್ಞಾನಮ್,

ಆತ್ಮವಿವೇಕಪ್ರಜ್ಞಾ -

ಆತ್ಮಸ್ವರೂಪವನ್ನು ವಿಂಗಡಿಸಿ ಅರಿತು ಕೊಳ್ಳುವುದು, ೧೦೯೪.

ಆತ್ಮವಿಶುದ್ಧಿಃ, ಆತ್ಮಶುದ್ಧಿಃ,

ಆತ್ಮಸಂಸ್ಕಾರಃ -

ಅಂತಃಕರಣವು ರಾಗದ್ವೇಷಾದಿಗಳನ್ನು ನೀಗಿಕೊಂಡು ಆತ್ಮಜ್ಞಾನಕ್ಕೆ ತಕ್ಕದ್ದಾಗುವುದು, ೧೧೧೭.

ಆತ್ಮಸ್ವರೂಪವಸ್ಥಾನಮ್,

ಸ್ವರೂಪಾವಸ್ಥಾನಮ್ -

ಅನಾತ್ಮದಲ್ಲಿ ತಾನೆಂಬ ಅಭಿಮಾನವನ್ನು ಬಿಟ್ಟು ತನ್ನಲ್ಲಿ ತಾನು ಇರುವುದು, ೧೦೨೦, ೧೧೨೮.

ಆತ್ಮಾ -

(1) ಎಲ್ಲರ ಸ್ವರೂಪವೇ ಆಗಿರುವ ಬ್ರಹ್ಮ, ೬೨೭, ೭೬೬, ೭೭೧, ೭೯೫, ೮೧೭, ೮೨೨, ೮೩೭, ೧೦೨೧, ೧೦೩೨, ೧೦೩೬, ೧೦೪೩, ೧೦೯೭, ೧೦೯೮, ೧೧೦೨. (2) ಜೀವ, ೮೩೩, ೮೩೪. (3) ಅಂತಃಕರಣ, ೮೨೨.

ಆತ್ಮಾನಾತ್ಮವಿವೇಕಃ -

ಆತ್ಮನು ಸದ್ರೂಪವು, ಅನಾತ್ಮವು ಹುಸಿ ಎಂಬ ಅರಿವು, ೬೫೨, ೧೦೨೦.

ಆತ್ಮೈಕತ್ವಜ್ಞಾನಮ್,

ಆತ್ಮೈಶ್ವರೈಕತ್ವದರ್ಶನಮ್ -

ಆತ್ಮನು ಒಬ್ಬನೇ, ಆತ್ಮನೆಂದರೂ ಈಶ್ವರನೆಂದರೂ ಒಬ್ಬನೇ ಎಂಬ ಜ್ಞಾನ, ೧೧೩೬.

ಆರಮ್ಭಕಮ್ -

ಉಂಟುಮಾಡುವ ಕಾರಣ, ೮೧೦, ೮೨೦, ೧೧೨೮.

ಇತರೇತರಾಧ್ಯಾಸಃ -

ಒಂದರಲ್ಲಿ ಇನ್ನೊಂದನ್ನು ಭ್ರಾಂತಿಯಿಂದ ಹುಟ್ಟುಗಟ್ಟುವುದು, ೭೬೦, ೮೨೬.

ಇನ್ದ್ರಜಾಲಮ್ -

ಕಣ್ಣುಕಟ್ಟು, ಹುಸಿತೋರಿಕೆಗೆ ದೃಷ್ಟಾಂತ, ೧೦೨೫.

ಇನ್ದ್ರಿಯಾಣಿ -

ಶ್ರೋತ್ರಾದಿಗಳು, ೬೩೦,

ಇಹಾಮುತ್ರಾರ್ಥಾಃ,

ಇಹಾಮುತ್ರಫಲಾನಿ -

ಈ ಲೋಕದಲ್ಲಿ ಮತ್ತು ಪರಲೋಕದಲ್ಲಿ ಕರ್ಮಫಲವಾಗಿ ದೊರಕುವ ವಸ್ತುಗಳು, ೭೪೭.

ಈಶ್ವರಃ -

ಜಗತ್ತನ್ನು ಸೃಷ್ಟಿಸಿ ಆಳುವ ಪರಮಾತ್ಮ,
೬೨೧, ೭೨೪, ೭೩೩, ೭೫೩, ೭೫೮, ೭೬೯,
೮೦೭, ೮೦೮, ೮೨೮, ೯೧೬, ೯೫೦, ೯೯೫,
೧೦೪೬.

ಉಪಾದಾನಕಾರಣಮ್ -

ಯಾವ ಕಾರಣವು ಕಾರ್ಯದ ಆಕಾರವಾಗಿ
ಪರಿಣಮಿಸುವದೋ ಅದು, ೮೯೪.

ಉಪಾಧಿಃ -

ತಾನು ವಸ್ತುವಿನಲ್ಲಿ ಸೇರದೆ ಅದರ
ತಿಳಿವಳಿಕೆಯನ್ನು ಮಾಡಿಕೊಡುವದಕ್ಕೆ ಸಾಧನ
ವಾಗುವ ವಸ್ತು ೭೯೬, ೭೯೭, ೭೯೮, ೭೯೯,
೯೧೦, ೯೧೬.

ಉಪಾಧಿಲಕ್ಷಣ, ಉಪಾಧಿಕ್ಯತ -

ಉಪಾಧಿಯಿಂದ ಹಾಗೆ ತೋರುವ,
(ಕರ್ತೃ, ಭೋಕ್ತೃ) ೧೦೨೯, ೧೦೩೯, (ಶಕ್ತಿ
ಗಳು) ೭೭೬, (ವಿಭೂತಿಗಳು) ೧೧೦೫.

ಉಪಾಸನಮ್ -

ಒಂದೇ ವಸ್ತುವನ್ನು ಎಡೆಬಿಡದೆ ಮನಸ್ಸಿ
ನಲ್ಲಿ ಹೊರಳಿಸುತ್ತಿರುವದು, ೭೨೯.

ಊಷರದೇಶಃ -

ಚೌಳುನೆಲ, ಬಿಸಿಲುಕುದುರೆಯ ನೀರು
ತೋರುವ ಸ್ಥಳ, ೭೬೭.

ಏಕಾದಶೇನ್ದ್ರಿಯಾಣಿ -

ಮನಸ್ಸು ಸೇರಿ ಹನ್ನೊಂದು ಇಂದ್ರಿಯ
ಗಳು, ೬೩೦.

ಏಷಣಾ -

ಮಕ್ಕಳ, ಹಣದ, ಲೋಕದ ಬಯಕೆ ೬೧೫,
೭೨೫, ೭೪೩, ೭೫೧.

ಐನ್ದ್ರಜಾಲಿಕಃ -

ಕಣ್ಣು ಕಟ್ಟನ್ನು ಮಾಡುವವನು, ೮೯೬.

ಔಪದೇಶಿಕಂ ವೇದನಮ್ -

ಶಾಸ್ತ್ರಾಚಾರ್ಯರ ಉಪದೇಶದಿಂದಾದ
ಜ್ಞಾನ, ೭೫೫.

ಔಪನಿಷದಂ ದರ್ಶನಮ್ -

ಉಪನಿಷತ್ತಿನಲ್ಲಿ ಮಾತ್ರವೇ ಹೇಳಿರುವ
ಜ್ಞಾನ, ೮೩೯.

ಕರಣಾನಿ -

ಶರೀರದಲ್ಲಿರುವ (ಹದಿಮೂರು) ಕರಣ
ಗಳು ೮೧೦, (ಹನ್ನೆರಡು) ೧೦೨೯.

ಕರ್ಮ -

ಶಾಸ್ತ್ರದಲ್ಲಿ ವಿಧಿಸಿರುವ ಅಗ್ನಿಹೋತ್ರಾದಿ,
೭೨೩, ೭೩೩, ೮೫೬, ೧೦೦೧, ೧೦೧೮, ೧೧೨೫,
೧೧೨೬, ೧೧೨೭, ೧೧೨೮, ೧೧೩೦, ೧೧೩೨,
೧೧೩೫, ೧೧೩೭.

ಕರ್ಮಸಂನ್ಯಾಸಃ -

ವಿಹಿತಕರ್ಮಗಳನ್ನು ಬಿಡುವದು, ೧೦೦೧,
೧೦೧೮.

ಕಾಮಃ -

(1) ಇಚ್ಛೆ, ೯೩೯. (2) ವಿಷಯಗಳು,
೯೪೦.

ಕಾರಕಮ್ -

ಕ್ರಿಯೆಗೆ ಬೇಕಾದ ಸಾಮಗ್ರಿ, ೭೭೩, ೭೭೪.

ಕಾರ್ಯಕರಣಾನಿ -

ದೇಹೇಂದ್ರಿಯಗಳು, ೭೫೪, ೮೧೦, ೮೧೬,
೮೭೬, ೮೮೪, ೯೭೮.

ಕಾರ್ಯಕರಣಸಂಘಾತಃ -

ಆತ್ಮನಿಗಾಗಿ ಕೆಲಸಮಾಡುವ
ದೇಹೇಂದ್ರಿಯಗಳ ಗುಂಪು, ೬೩೦, ೭೬೮,
೭೮೪.

ಕಾರ್ಯಕಾರಣಾನಿ -

ಮಹತ್ತೇ ಮುಂತಾದ ಒಂದಕ್ಕೊಂದು

ಕಾರಣವಾಗಿರುವ ತತ್ತ್ವಗಳು ಉಂಟು, ಉಂಟು, ಉಂಟು.

ಕೂಟಸ್ಥಃ -

(1) ಮಾಯಾಶಕ್ತಿ, ೯೧೨. (2) ಮಾಯಾಶಕ್ತಿಯಲ್ಲಿ ಅದಕ್ಕೆ ಸಾಕ್ಷಿಯಾಗಿರುವ ಪರಮಾತ್ಮ, ೨೨೯.

ಕೃತವಿಪ್ರಣಾಶಃ -

ಮಾಡಿದ್ದು ಫಲವನ್ನು ಕೊಡದೆ ನಾಶವಾಗುವುದು, ೮೧೮.

ಕೈವಲ್ಯಮ್ -

ಆತ್ಮನೊಬ್ಬನೇ ಇರುವ ಸ್ಥಿತಿ, ಮುಕ್ತಿ, ೨೬೧, ೧೧೨೨, ೧೧೨೮, ೧೧೨೯, ೧೧೩೦.

ಕ್ರಿಯಾಕಾರಕಫಲಾನಿ -

ಕೆಲಸ, ಕೆಲಸಕ್ಕೆ ಬೇಕಾಗುವ ಕರ್ತೃಕರ್ಮಾದಿಗಳು, ಕೆಲಸದ ಫಲ, ೨೨೩, ೨೨೪, ೧೦೪೦, ೧೦೬೯.

ಹೃದಃ -

ಹುಟ್ಟುವ ವಸ್ತು, ವ್ಯಾಕೃತ, ೯೧೬, ೯೧೭, ೯೧೮, ೯೧೯.

ಕ್ಷೇತ್ರಮ್ -

ಅನಾತ್ಮರೂಪವಾದ ಮಹಾಭೂತಾದಿಗಳು, ೨೫೩, ೨೫೫, ೨೫೬, ೨೫೭, ೨೬೦, ೨೬೮, ೨೨೩, ೨೨೬, ೨೨೭, ೨೮೨, ೨೮೩, ೮೦೫, ೮೦೬, ೮೨೬, ೮೪೪, ೮೪೫.

ಕ್ಷೇತ್ರಜ್ಞಃ -

ಅನಾತ್ಮವಾದ ಕ್ಷೇತ್ರವನ್ನು ಅರಿಯುವ ಆತ್ಮ, ೨೫೩, ೨೫೫, ೨೬೨, ೨೬೮, ೨೬೯, ೨೨೧, ೨೨೨, ೨೨೬, ೨೨೭, ೨೮೩, ೮೦೬, ೮೨೩, ೮೨೪, ೮೨೬, ೮೩೪, ೮೪೫.

ಕ್ಷೇತ್ರಕ್ಷೇತ್ರಜ್ಞಸಂಯೋಗಃ -

ಆತ್ಮನನ್ನೂ ಅನಾತ್ಮವನ್ನೂ ಒಂದರ

ಲೊಂದು ಹುಟ್ಟುಗಟ್ಟಿಕೊಂಡು ಬೆರಕೆ ಮಾಡಿರುವ ಅಧ್ಯಾಸ, ೮೨೬, ೮೨೭.

ಕ್ಷೇತ್ರಜ್ಞಪರಮಾತ್ಮೈಕತ್ವಜ್ಞಾನಮ್

ಕ್ಷೇತ್ರಜ್ಞೇಶ್ವರೈಕತ್ವಮ್ -

ಜೀವಾತ್ಮನೂ ಪರಮಾತ್ಮನೂ ಒಬ್ಬನೇ ಎಂಬ ಅರಿವು, ೮೨೪, ೮೩೯, ೧೧೦೨.

ಗನ್ಧರ್ವನಗರಮ್ -

ಆಕಾಶದಲ್ಲಿ ಭ್ರಾಂತಿಯಿಂದ ನಗರದಂತೆ ತೋರುವ ನೋಟ, ೮೨೬.

ಗೀತಾಶಾಸ್ತ್ರಮ್ -

ಭಗವದ್ಗೀತೆಯಲ್ಲಿರುವ ವೇದಾಂತಶಾಸ್ತ್ರ, ೨೨೨, ೮೪೮, ೯೨೫, ೯೯೮, ೧೦೩೨, ೧೦೬೯, ೧೧೨೫, ೧೧೩೬, ೧೧೪೩.

ಗುಣಾಃ -

ಸತ್ತ್ವರಜಸ್ತಮೋಗುಣಗಳು, ೮೫೩, ೮೨೪, ೮೨೫, ೮೨೬, ೮೨೮, ೮೨೯, ೮೮೨, ೯೦೮.

ಗುಣಾತೀತಃ -

ಮೂರು ಗುಣಗಳ ಕಾರ್ಯಕ್ಕೂ ನಿಲುಕದ ಉಪದೇಶ, ೮೮೧, ೮೮೨, ೮೮೪, ೮೯೧.

ಗುರುಸಂಪ್ರದಾಯಃ -

ಗುರುಗಳು ಕೊಡುವ ಸರಿಯಾದ ಜ್ಞಾನದ ಉಪದೇಶ, ೧೦೯೮.

ಗೌಣಮ್ -

(1) ಮುಖ್ಯವಲ್ಲ, ಯಾವುದಾದರೂ ಗುಣಸಾದ್ಯಶ್ಯದಿಂದ ಹಾಗೆಂದು ಹೇಳಿದ್ದು, ೧೧೩೮. (2) ಮೂರು ಗುಣಗಳಿಗೆ ಸಂಬಂಧ ಪಟ್ಟಿ, ೮೬೨. ೧೦೪೧.

ಗೌಣಜ್ಞಾನಮ್, ಗೌಣಪ್ರತ್ಯಯಃ -

ಗುಣದ ಸಾದ್ಯಶ್ಯದಿಂದ ಆಗುವ ಅಮುಖ್ಯ ಜ್ಞಾನ, ೧೧೩೮, ೧೧೩೯.

ಘಟಾದ್ಯಾಕಾಶಃ -

ಗಡಿಗೇಯೇ ಮುಂತಾದವುಗಳ ಅಳತೆಗೆ ಸಿಕ್ಕಿದಂತೆ ತೋರುವ ಆಕಾಶ, ೯೦೨, ೯೧೦.

ಚತುರ್ವಿಂಶತಿತತ್ತ್ವಾನಿ -

ಸಾಂಖ್ಯರು ಹೇಳುವ ಅವ್ಯಕ್ತ, ಮಹತ್ತು, ಅಹಂಕಾರ, ತನ್ಮಾತ್ರಗಳು, ಇಂದ್ರಿಯಗಳು, ಭೂತಗಳು - ಎಂಬ ಇಪ್ಪತ್ತುನಾಲ್ಕು ತತ್ತ್ವಗಳು, ೭೮೦.

ಚೈತನ್ಯಮಾತ್ಮೈಕರಸಮ್ -

ಜ್ಞಾನಸ್ವರೂಪವೇ ಆಗಿ ಬೇರೊಂದು ಬಗೆಯಲ್ಲದ, ೧೧೦೫.

ಜಲಸೂರ್ಯಕಃ -

ನೀರಿನಲ್ಲಿ ಹೊಳೆದಿರುವ ಸೂರ್ಯನ ಪ್ರತಿಬಿಂಬ, ಜೀವನು ಪರಮಾತ್ಮನ ಅಂಶನೆಂಬುದಕ್ಕೆ ದೃಷ್ಟಾಂತ, ೯೦೨.

ಜೀವಃ -

ಪ್ರಾಣಧಾರಣೆಮಾಡಿರುವ ಕರ್ತೃಭೋಕ್ತೃ, ೮೧೦, ೯೦೩.

ಜೀವನ್ಮುಕ್ತಃ -

ಬದುಕಿರುವಾಗಲೇ ಬಂಧದಿಂದ ಬಿಡುಗಡೆಯನ್ನು ಹೊಂದಿರುವಾತನು, ಬ್ರಹ್ಮಸ್ವರೂಪವನ್ನು ಪಡೆದವನು, ೮೭೮.

ಜ್ಞಾನಮ್, ಬುದ್ಧಿಃ -

(1) ಆತ್ಮನನ್ನು ಸರಿಯಾಗಿ ಅರಿತು ಕೊಳ್ಳುವುದು, ವೃತ್ತಿಕಾರರ ಮತದಲ್ಲಿ ಜ್ಞಾನವೆಂದರೆ ಉಪಾಸನೆ. ೭೫೭, ೭೫೯, ೭೮೮, ೮೧೮, ೮೯೧, ೧೦೪೩, ೧೧೨೫, ೧೧೨೬, ೧೧೨೭. (2) ಶಾಸ್ತ್ರಾರ್ಥ ಪಾಂಡಿತ್ಯ, ೭೪೧. (3) ಜ್ಞಾನಸಾಧನ, ಅಮಾನಿತ್ಯಾದಿಗಳು, ೭೮೩, ೭೮೫, ೭೮೬, ೭೮೭, ೭೮೮, ೭೮೯. (4) ಅರಿವು, ೧೦೩೯.

ಜ್ಞಾನನಿಷ್ಠಃ -

ಜ್ಞಾನಸಾಧನದಲ್ಲಿ ನೆಲೆನಿಂತಿರುವ ಜ್ಞಾನಿ, ೧೧೦೨, ೧೧೦೪.

ಜ್ಞಾನನಿಷ್ಠಾ, ಜ್ಞಾನಯೋಗನಿಷ್ಠಾ -

ಜ್ಞಾನವನ್ನು ಪಡೆದು ಜ್ಞಾನಸಾಧನಗಳಲ್ಲಿ ನೆಲೆ ನಿಂತಿರುವುದು ೮೯೦, ೧೦೨೧, ೧೦೯೨, ೧೦೯೪, ೧೧೦೭, ೧೧೨೭.

ಜ್ಞಾನನಿಷ್ಠಾಯೋಗ್ಯತಾ -

ಜ್ಞಾನನಿಷ್ಠನಾಗುವುದಕ್ಕೆ ತಕ್ಕವನಾಗುವುದು, ೧೦೭೮, ೧೦೯೨, ೧೦೯೪, ೧೧೦೯.

ಜ್ಞಾನಪ್ರಾಪ್ತಿಃ -

ಸತ್ತ್ವಶುದ್ಧಿಯಾದ ಬಳಿಕ ಜ್ಞಾನವನ್ನು ಪಡೆಯುವುದು, ೭೩೮.

ಜ್ಞಾನಯೋಗೌ -

ಶಾಸ್ತ್ರದಿಂದ ಅರಿತುಕೊಳ್ಳುವುದು, ಮತ್ತು ಅದನ್ನು ಅನುಭವಕ್ಕೆ ತಂದುಕೊಳ್ಳುವುದು, ೯೨೭.

ಜ್ಞಾನಲಕ್ಷಣಾಭಕ್ತಿಃ, ಜ್ಞಾನನಿಷ್ಠಾ

ಲಕ್ಷಣಾಭಕ್ತಿಃ -

ಆತ್ಮನನ್ನು ಅರಿತು ಅವನಲ್ಲಿಯೇ ನಿಲ್ಲುವ ಭಕ್ತಿ, ೭೫೨, ೧೧೦೭.

ಜ್ಞಾನೈಶ್ವರ್ಯಶಕ್ತಿಬಲವೀರ್ಯತೇಜಾಂಸಿ

-

ಭಗವಂತನ ಗುಣಗಳು, ೬೧೩, ೬೨೧, ೬೫೪.

ಜ್ಞೇಯಮ್ -

(1) ಪರಮಾರ್ಥವಾಗಿ ತಿಳಿಯಬೇಕಾದ ಬ್ರಹ್ಮ, ೭೮೯, ೭೯೨, ೭೯೩, ೭೯೬, ೭೯೮, ೭೯೯, ೮೦೦, ೮೦೨, ೮೦೩, ೮೯೨.

(2) ಅರಿಯಲ್ಪಡತಕ್ಕದ್ದು, ೧೦೩೯.

ತತ್ತ್ವಜ್ಞಾನಮ್, ತತ್ತ್ವದರ್ಶನಮ್ -

ಪರಮಾರ್ಥವನ್ನು ಅರಿಯುವದು, ೭೫೩, ೭೮೮.

ತತ್ತ್ವವಿತ್, ತತ್ತ್ವಜ್ಞಾನೀ -

ಪರಮಾರ್ಥವನ್ನು ಬಲ್ಲವನು, ೭೫೩, ೮೦೫.

ತನ್ತ್ರೇಣಾನುಷ್ಠಾನಮ್ -

ಒಂದು ಸಾಧನವನ್ನು ಮಾಡಿದ್ದರಿಂದಲೇ ಇನ್ನೊಂದನ್ನು ಮಾಡಿದಂತೆ ಆಗುವದು, ೧೧೩೪.

ತನ್ಮಾತ್ರಮ್ -

ಒಂದೊಂದೇ ಇರುವ, ಮತ್ತೊಂದ ರೊಡನೆ ಬೆರೆಯದಿರುವ, ಸೂಕ್ಷ್ಮಭೂತ, ೮೯೨.

ತಿಮಿರದೃಷ್ಟಿಃ, ತೈಮಿರಿಕಃ -

ಕಣ್ಣುಪರೆಯಿರುವವನು, ಮಿಥ್ಯಾಜ್ಞಾನಿಗೆ ದೃಷ್ಟಾಂತ, ೭೬೧, ೧೦೩೨, ೧೦೯೧.

ತ್ರಿಗುಣಾತ್ಮಿಕಾ ಮಾಯಾ,

ತ್ರಿಗುಣಾತ್ಮಿಕಾ ಪ್ರಕೃತಿಃ -

ಮೂರು ಗುಣಗಳಿಂದ ಆಗಿರುವ ಅವಿದ್ಯಾ ಕಲ್ಪಿತವಾದ ಪ್ರಕೃತಿ, ೭೫೪,

ದಮಃ -

ಹೊರಗಿನ ಇಂದ್ರಿಯಾದಿಗಳನ್ನು ಬಿಗಿ ಹಿಡಿಯುವದು, ೯೨೭, ೧೦೭೩.

ದೃಷ್ಟನಷ್ಟ -

ಕಂಡ ಸ್ವಲ್ಪ ಹೊತ್ತಿನಲ್ಲಿಯೇ ನಾಶ ವಾಗುವ, ಹುಸಿಯಾದ ಲೇಖನ.

ದೃಷ್ಟಾದೃಷ್ಟ -

ಕಾಣುವ ಈ ಲೋಕದ ಮತ್ತು ಕಾಣದ ಪರಲೋಕದ, ೮೫೬, ೮೮೬, ೯೦೮.

ದೇಹೇನ್ದ್ರಿಯಸಂಘಾತಃ,

ದೇಹಾದಿ ಸಂಘಾತಃ -

ದೇಹವೂ ಇಂದ್ರಿಯಗಳೂ ಒಟ್ಟುಗೂಡಿ ಆತ್ಮನಿಗಾಗಿ ಕೆಲಸಮಾಡುವ ಗುಂಪಾಗಿರುವದು ೧೧೩೮, ೧೧೩೯, ೧೧೪೦, ೧೧೪೧.

ದ್ವಿಚಿನ್ಮಾದಿಃ, ಅನೇಕಶ್ಚಿನ್ಮಃ -

ಇಬ್ಬರು ಚಂದ್ರರೇ ಮುಂತಾದ ಹುಸಿ ತೋರಿಕೆ, ೮೨೯, ೧೦೩೨, ೧೦೯೧.

ದ್ವಾದಶಕರಣಾನಿ -

ಹತ್ತು ಇಂದ್ರಿಯಗಳು, ಮನಸ್ಸು, ಬುದ್ಧಿ, ೧೦೨೯.

ಧರ್ಮಾಧರ್ಮೌ -

ಪಾಪಪುಣ್ಯಗಳು, ೮೯೨, ೮೯೪, ೯೩೭, ೧೦೨೫, ೧೦೩೦, ೧೦೨೪, ೧೧೩೦.

ಧ್ಯಾನಮ್, ಧ್ಯಾನಯೋಗಃ -

ಜ್ಞಾನಕ್ಕೆ ಬೇಕಾದ ನಿದಿಧ್ಯಾಸನ, ೬೧೭, ೭೪೧, ೮೨೧, ೮೨೨, ೧೧೦೨.

ನಿತ್ಯಕರ್ಮ, ನಿಯತಂ ಕರ್ಮ -

ಶಾಸ್ತ್ರದಲ್ಲಿ ಮಾಡಲೇಬೇಕೆಂದು ವಿಧಿಸಿರುವ ಅಗ್ನಿಹೋತ್ರಾದಿ, ೧೦೦೧, ೧೦೦೨, ೧೦೧೨, ೧೦೧೪, ೧೦೧೭, ೧೦೧೯, ೧೦೨೮, ೧೧೩೧, ೧೧೩೨, ೧೧೩೫.

ನಿತ್ಯಶುದ್ಧಬುದ್ಧಮುಕ್ತಸ್ವಭಾವಃ -

ಯಾವಾಗಲೂ ಕರ್ಮದ ಸೋಂಕಿಲ್ಲದ, ಚೈತನ್ಯಸ್ವರೂಪನಾದ, ಯಾವಾಗಲೂ ಮುಕ್ತನೇ ಆಗಿರುವ, ೯೧೮.

ನಿರಸ್ತಸರ್ವೋಪಾಧಿಭೇದ,

ನಿರುಪಾಧಿಕ -

ಯಾವದೊಂದು ಉಪಾಧಿಯೂ ಇಲ್ಲದ, ೭೨೫, ೭೫೭, ೯೧೬.

ನಿರಾಸ್ಪದಾಃ -

ಯಾವ ಸತ್ಯವಾದ ಆಧಾರವೂ ಇಲ್ಲದ

ಹುಸಿ ತೋರಿಕೆಗಳು, ೭೯೯.

ನಿರ್ಗುಣಃ -

ಯಾವ ಗುಣವೂ ಇಲ್ಲದ, ಗುಣಗುಣಿ
ಭಾವವಿಲ್ಲದೆ ಚಿನ್ಮಾತ್ರನಾಗಿರುವ, ೮೩೪, ೮೩೮.

ನಿರ್ವಿಕಲ್ಪ, ನಿರ್ವಿಶೇಷ -

ಇಂಥದ್ದೆಂಬ ವಿಶೇಷವಿಲ್ಲದ ಆತ್ಮವಸ್ತು,
೮೨೮, ೮೩೪, ೮೯೦.

ನಿಃಶ್ರೇಯಸಮ್ -

ಹೆಚ್ಚಿನ ಶ್ರೇಯಸ್ಸು, ಮುಕ್ತಿ, ೬೨೪,
೧೧೨೫, ೧೧೨೬.

ನೈಷ್ಕರ್ಮ್ಯಮ್ -

ಕರ್ಮವಿಲ್ಲದ ಆತ್ಮಜ್ಞಾನದಲ್ಲಿ ನಿಷ್ಠೆ,
೧೦೯೩.

ಪರಃ ಪುರುಷಾರ್ಥಃ,

ಪರಂ ನಿಃಶ್ರೇಯಸಮ್,

ಪರಮನಿಃಶ್ರೇಯಸಮ್ -

ಎಲ್ಲಕ್ಕೂ ಹೆಚ್ಚಿನ ಪುರುಷಾರ್ಥ, ೧೧೨೫.

ಪರಮಗುರುಃ -

ಎಲ್ಲರಿಗೂ ಆದಿಗುರುವಾದ ವಾಸುದೇವ,
೧೧೪೬.

ಪರಮಹಂಸಪರಿವ್ರಾಜಕಾಃ -

ಕರ್ಮಸಂನ್ಯಾಸವನ್ನು ಮಾಡಿರುವ ಜ್ಞಾನಿ
ಗಳು, ೮೩೯, ೧೦೨೫.

ಪರಮಾತ್ಮಾ -

ಎಲ್ಲಕ್ಕೂ ಹೆಚ್ಚಿನ ಮುಖ್ಯಾತ್ಮ, ೬೧೯,
೮೧೬, ೮೩೮, ೮೩೯, ೮೯೦, ೮೯೫, ೯೦೨,
೯೦೩, ೯೧೫, ೧೦೯೫.

ಪರಮಾರ್ಥತಃ -

ನಿಜವಾದ ದೃಷ್ಟಿಯಿಂದ, ೭೬೩, ೮೩೯.

ಪರಮಾರ್ಥತತ್ತ್ವಮ್, ಪರಮಾರ್ಥಃ,

ಪರಮಾರ್ಥವಸ್ತು, ಪರವಸ್ತು -

ನಿಜವಾಗಿರುವ ಬ್ರಹ್ಮ, ೬೧೨, ೭೬೭,
೮೪೪, ೮೪೬, ೯೨೫.

ಪರಮಾರ್ಥದರ್ಶನಮ್,

ಪರಮಾರ್ಥಜ್ಞಾನಮ್,

ಪರಮಾರ್ಥವಸ್ತುವಿವೇಕಃ -

ನಿಜವಾಗಿರುವ ತತ್ತ್ವದ ಜ್ಞಾನ, ೭೬೨.

ಪರಮಾರ್ಥನಿರಹಜ್ಞಾರಃ -

ನಿಜವಾಗಿಯೂ ನಾನೆಂಬ ಬುದ್ಧಿಯೇ
ಇಲ್ಲದವ, ಜ್ಞಾನಿ, ೧೦೪೯.

ಪರಮಾರ್ಥದರ್ಶೀ -

ತತ್ತ್ವವನ್ನು ಅರಿತಿರುವ ಜ್ಞಾನಿ, ೭೩೧,
೮೩೪, ೧೦೦೫, ೧೦೦೭, ೧೦೨೫.

ಪರಮಾರ್ಥಸಂನ್ಯಾಸೀ -

ಮುಖ್ಯಸಂನ್ಯಾಸಿ, ಫಲಕ್ಕಾಗಿಯಲ್ಲ,
೧೦೦೪.

ಪರಮಾರ್ಥಸಾಂಕ್ಷ್ಯದರ್ಶನಮ್ -

ನಿಜವಾದ ಸಾಂಖ್ಯ, ವೇದಾಂತಜ್ಞಾನ,
೮೩೯.

ಪರಮಾರ್ಥಾತ್ಮಾ -

ನಿಜವಾಗಿಯೂ ಆತ್ಮನಾದವನು, ದೇಹಾದಿ
ಗಳಂತೆ ತೋರಿಕೆಯ ಆತ್ಮನಲ್ಲ, ೮೩೨, ೧೧೩೯.

ಪರಂ ಬ್ರಹ್ಮ, ಪರಮಂ ಬ್ರಹ್ಮ -

ಹೆಚ್ಚಿನ ಬ್ರಹ್ಮ, ಪರಮಾತ್ಮ, ೬೧೯.

ಪರಮಾ ಗತಿಃ, ಪರಾ ಗತಿಃ,

ಪರಾ ಸಿದ್ಧಿಃ -

ಹೆಚ್ಚಿನ ಗತಿ, ಮೋಕ್ಷ, ೮೩೧, ೮೪೬

ಪರಾ ಪ್ರಕೃತಿಃ -

ಈಶ್ವರನ ಜೀವರೂಪವಾಗುವ ಹೆಚ್ಚಿನ
ಪ್ರಕೃತಿ, ೭೫೩.

ಪರಾ ಭಕ್ತಿಃ -

ಜ್ಞಾನರೂಪವಾದ ಹೆಚ್ಚಿನ ಭಕ್ತಿ, ೭೫೨, ೧೦೦೪.

ಪಾಪಮ್ -

ಪಾಪಪುಣ್ಯಗಳು, ೧೦೨೪.

ಪಾರಮಾರ್ಥಿಕದೃಷ್ಟಿಃ -

ಸರಿಯಾದ ದೃಷ್ಟಿ, ಶಾಸ್ತ್ರದಲ್ಲಿ ತಿಳಿಸಿರುವ ದೃಷ್ಟಿ, ೧೦೩೫.

ಪಾರಾರ್ಥ್ಯಮ್ -

ಒಂದಕ್ಕೊಂದು ಸೇರಿಕೊಂಡು ಮತ್ತೊಬ್ಬರಿಗಾಗಿ ಕೆಲಸಮಾಡುವುದು, ೮೧೬.

ಪುರುಷಃ -

(1) ಕ್ಷರ, ಅಕ್ಷರ, ಪುರುಷೋತ್ತಮ - ಎಂಬ ಮೂರು ರಾಶಿಯ ಜ್ಞೇಯಗಳು, ೯೧೭, ೯೧೮, ೯೧೯. (2) ಈಶ್ವರನ ಉತ್ತಮ ಪ್ರಕೃತಿಯಾದ ಜೀವ, ೮೦೭, ೮೦೮, ೮೧೦, ೮೧೧, ೮೧೨, ೮೧೩. (3) ಎಲ್ಲೆಲ್ಲಿಯೂ ಪೂರ್ಣನಾಗಿರುವ ಪರಮಪುರುಷ, ಪರಮಾತ್ಮ, ೭೦೨, ೮೧೬, ೮೯೬.

ಪುರುಷಾರ್ಥಃ -

(1) ಪುರುಷರು ಬಯಸುವ ಪರಮಗತಿ ಮೋಕ್ಷ, ೬೨೪, ೧೦೬೯. (2) ಧರ್ಮಾದಿಪುರುಷಾರ್ಥಗಳು, ೬೨೪, ೯೫೨.

ಪ್ರಕೃತಿಃ -

(1) ಸ್ವಭಾವ, ಪೂರ್ವಜನ್ಮಸಂಸ್ಕಾರ, ೧೦೭೦. (2) ಪ್ರಧಾನ, ಪರಮಾತ್ಮನ ಶಕ್ತಿ, ತ್ರಿಗುಣಾತ್ಮಕಮಾಯೆ, ಅವ್ಯಾಕೃತ, ೭೫೪, ೮೦೬, ೮೦೯, ೮೧೧, ೮೧೩, ೮೩೪, ೮೪೪, ೮೫೦. (3) ಜೀವ, (ಪುರುಷ), ಮತ್ತು ತ್ರಿಗುಣಾತ್ಮಕಪ್ರಕೃತಿ ಎಂಬ ಪರಮಾತ್ಮನ

ಪ್ರಕೃತಿಗಳಲ್ಲಿ ಒಂದು ೭೫೩, ೮೦೬, ೮೦೭, ೮೩೪. (4) ದೈವ, ಅಸುರ - ಎಂಬ ಜೀವರ ಎರಡು ಸ್ವಭಾವಗಳು, ೯೨೬.

ಪ್ರಕೃತಿಸ್ಥತ್ವಮ್ -

ಪ್ರಕೃತಿಯ ಧರ್ಮಗಳನ್ನು ತನ್ನವೆಂದು ತಿಳಿಯುವ ಅವಿದ್ಯೆ, ೮೧೪, ೮೪೫, ೮೭೫.

ಪ್ರಕೃತಿವಿಕೃತಯಃ -

ಮಹತ್ತೇ ಮುಂತಾದ ಏಳು ಸಾಂಖ್ಯರ ತತ್ವಗಳು, ೮೧೦.

ಪ್ರತಿಪಕ್ಷಭಾವನಾ -

ರಾಗಾದಿಗಳಿಗೆ ವಿರುದ್ಧವಾದ ಭಾವನೆಗಳನ್ನು ಅಭ್ಯಾಸಮಾಡುವುದು, ೭೮೪.

ಪ್ರತ್ಯಕ್ಷೇತನಃ, ಪ್ರತ್ಯಕ್ಷೇತಯಿತಾ -

ಒಳಗಿರುವ ಚೈತನ್ಯ, ಆತ್ಮ, ೮೨೨.

ಪ್ರತ್ಯಗಾತ್ಮಾ -

ನಮ್ಮ ಒಳಗಿನ ಆತ್ಮ, ೭೮೫, ೮೦೦, ೮೧೬, ೮೯೦, ೧೦೦೮, ೧೦೪೧.

ಪ್ರತ್ಯವಾಯಃ -

ನಿತ್ಯಕರ್ಮವನ್ನು ಮಾಡದಿದ್ದರೆ ಆಗುವ ನರಕಪ್ರಾಪ್ತಿಯೇ ಮುಂತಾದದ್ದು, ೧೦೧೭, ೧೦೨೮.

ಪ್ರದ್ವಂಸಾದ್ಯಭಾವಾಃ -

ವಸ್ತು ಹಾಳಾದಮೇಲೆ ಆಗುವ ಅಭಾವ, ಅನೋನ್ಯಾಭಾವ, ಅತ್ಯಂತಾಭಾವ, ೧೦೮೮.

ಪ್ರಾಗಭಾವಃ -

ವಸ್ತು ಹುಟ್ಟುವ ಮುಂಚಿನ ಅಭಾವ, ೧೦೮೮, ೧೦೮೯.

ಪ್ರಮಾಣಪ್ರಮೇಯವ್ಯವಹಾರಃ -

ಇದು ಪ್ರಮಾಣ, ಇದು ಪ್ರಮೇಯ ಎಂಬ ವ್ಯವಹಾರ, ೧೦೮೫.

ಪ್ರವೃತ್ತಿಫಲ, ಪ್ರಸೂತಫಲ,

ಪ್ರಾರಬ್ಧಫಲ -

ಫಲವನ್ನು ಕೊಟ್ಟಿರುವ ಕರ್ಮ, ೮೧೮, ೮೨೦, ೧೧೩೨.

ಪ್ರವೃತ್ತಿನಿವೃತ್ತಿ -

(1) ವರ್ಣಾಶ್ರಮಧರ್ಮ ಮತ್ತು ಜ್ಞಾನ ವೈರಾಗ್ಯರೂಪಧರ್ಮ, ೧೦೫೬. (2) ಕರ್ಮದಲ್ಲಿ ತೊಡಗುವುದು, ಬಿಡುವುದು, ೯೩೬.

ಫಲಹೇತು -

ಧರ್ಮಾಧರ್ಮಗಳೆಂಬ ಹೇತು, ಅವುಗಳ ಫಲವಾದ ಶರೀರ ಇವು, ೭೬೫.

ಬಹಿಷ್ಕರಣಾನಿ -

ಹೊರಗಿನ ಇಂದ್ರಿಯಗಳು, ೭೯೯.

ಬುದ್ಧಿಃ -

(1) ಆತ್ಮಜ್ಞಾನ, ೬೧೫. (2) ತಿಳಿದುಕೊಳ್ಳುವ ಸಾಮರ್ಥ್ಯ, ೬೦೭. (3) ನಿಶ್ಚಯಾತ್ಮಕವಾದ ಅಂತಃಕರಣ, ೭೩೬, ೭೪೫, ೮೨೮, ೧೦೫೬. (4) ಸಮಷ್ಟಿಬುದ್ಧಿ, ೭೮೦.

ಬುದ್ಧೀನ್ದ್ರಿಯಾಣಿ -

ವಿಷಯದ ಅರಿವನ್ನುಂಟುಮಾಡುವ ಇಂದ್ರಿಯಗಳು, ೭೮೦.

ಬ್ರಹ್ಮ -

(1) ಪರಮಾತ್ಮ, ೬೧೯, ೬೭೪, ೭೨೪, ೭೯೦, ೮೩೬. (2) ಬ್ರಹ್ಮಶಕ್ತಿ, ೮೯೦. (3) ತ್ರಿಗುಣಾತ್ಮಕಪ್ರಕೃತಿ, ೮೫೦.

ಬ್ರಹ್ಮಜ್ಞಾನಮ್, ಬ್ರಹ್ಮವಿದ್ಯಾ -

ಬ್ರಹ್ಮವನ್ನು ಸರಿಯಾಗಿ ಅರಿತುಕೊಳ್ಳುವುದು, ೧೧೪೧.

ಬ್ರಹ್ಮಭೂತಃ -

ಬ್ರಹ್ಮವೇ ಆದ ಜೀವನ್ಮುಕ್ತ, ೧೧೦೪.

ಬ್ರಹ್ಮಾ -

ಹಿರಣ್ಯಗರ್ಭ, ೭೦೦, ಚತುರ್ಮುಖ, ೬೭೦.

ಬ್ರಹ್ಮಾತ್ಮೈಕತ್ವಮ್, ಬ್ರಹ್ಮೈಕತ್ವಮ್ -

ಬ್ರಹ್ಮವೂ ಆತ್ಮನೂ ಒಂದೇ ತತ್ವವಾಗಿರುವುದು, ೧೦೪೧.

ಬ್ರಹ್ಮಾದಿಸ್ತಮ್ಬಪರ್ಯನ್ತಾನಿ,

ಬ್ರಹ್ಮಾದಿಸ್ಥಾವರಾನ್ತಾನಿ -

ಹಿರಣ್ಯಗರ್ಭನಿಂದ ಹಿಡಿದು ಸ್ಥಾವರ ಪ್ರಾಣಿಯವರೆಗಿನ ಪ್ರಾಣಿಗಳು, ೭೫೭, ೮೨೮.

ಭಗವತ್ತ್ವತ್ವಮ್ -

ಭಗವಂತನ ಪರಮಾರ್ಥಸ್ವರೂಪ, ೮೯೧, ೯೨೪, ೯೨೫, ೧೧೩೬.

ಭಗವಾನ್ -

(1) ಐಶ್ವರ್ಯಾದಿಷಡ್ಗುಣವುಳ್ಳ, ಸರ್ವಜ್ಞನಾದ, ೬೦೧, ೬೧೮, ೭೨೬, ೭೫೪, ೮೪೫, ೯೧೬.

ಭಾವಃ -

(1) ಅಂತಃಕರಣಾಶಯವು, ೬೧೭, (2) ಬುದ್ಧಿಯೇ ಮುಂತಾದ ಭಾವಗಳು, ೬೦೮. (3) ವಸ್ತುಗಳು, ೬೦೧, ೬೨೩. (4) ಭಾವನೆ, ಅದರಲ್ಲಿರುವ ತಾತ್ಪರ್ಯ, ೬೧೨.

ಭಾವನಾಪರಿಪಾಕಃ -

ಜ್ಞಾನಸಾಧನಗಳ ಭಾವನೆಯು ಪಕ್ಕವಾದದ್ದು, ೭೮೮.

ಭಾವವಿಕಾರಃ -

ವಸ್ತುಗಳಿಗೆ ಆಗುವ ಹುಟ್ಟುವಿಕೆ, ಬೆಳೆಯುವಿಕೆ - ಮುಂತಾದ ಮಾರ್ಪಾಡು, ೮೨೮.

ಭೂತಾನಿ -

(1) ಬ್ರಹ್ಮಾದಿಯಾಗಿ ಸ್ಥಾವರದವರೆಗಿನ

ಪ್ರಾಣಿಗಳು, ೬೦೮, ೬೨೧, ೮೨೮.

(2) ವಿನಾಯಕ ಮುಂತಾದವು, ೯೬೪.

ಭೂಮಿ: -

(1) ಪೃಥಿವೀತನ್ಮಾತ್ರೈ, ೪೫೮.

(2) ಮನಸ್ಸಿನ ಅಂತಸ್ತು, ೪೩೫, ೫೧೨.

ಭ್ರಾನ್ತಿಪ್ರತ್ಯಯ: -

ತಪ್ಪುತಿಳಿವಳಿಕೆ, ೧೧೪೨.

ಭ್ರಾಮಕಮ್ -

ಸೂಜಿಕಲ್ಲು, ತಾನು ಕೆಲಸಮಾಡದೆ ಮತ್ತೊಂದನ್ನು ಕೆಲಸಮಾಡಿಸುವ ವಸ್ತುವಿಗೆ ದೃಷ್ಟಾಂತ, ೧೧೪೨.

ಮನ: -

(1) ಸಂಕಲ್ಪವಿಕಲ್ಪಾತ್ಮಕವಾದ ಅಂತ: ಕರಣ, ೬೩೦, ೭೩೬, ೭೪೫, ೮೨೮.

(2) ಅಂತ:ಕರಣ, ೭೦೯, ೭೨೭, ೭೩೬, ೯೦೭, ೯೭೪, ೯೮೦, ೧೦೫೯.

ಮರೀಚಿಜಲಮ್, ಮರೀಚ್ಯುದಕಮ್ -

ಬಿಸಿಲುಕುದುರೆಯ ನೀರು, ಹುಸಿತೋರಿಕೆ, ೮೯೫.

ಮಹದಹಜ್ಜಾರತನ್ಮಾತ್ರಾದಯಃ,

ಮಹದಾದಯಃ -

ಪ್ರಕೃತಿಯ ಕಾರ್ಯಗಳಾದ ಮಹತ್ತು ಮುಂತಾದವು, ೭೮೨, ೮೩೪, ೮೬೮.

ಮಹಾಭೂತಾನಿ -

ಸೂಕ್ಷ್ಮ ಭೂತಗಳು, ೭೮೦.

ಮಾಯಾ -

(1) ಭಗವಂತನ ವಿಕಾರಕಾರಣಶಕ್ತಿ, ಪ್ರಕೃತಿ, ೮೯೨, ೮೯೫, ೮೯೬. (2) ಮೋಸ, ೯೨೭, ೧೧೦೧. (3) ಕಣ್ಣು ಕಟ್ಟು, ೮೭೮, ೧೧೪೨.

ಮಾಯಾನಿರ್ಮಿತಹಸ್ತೀ -

ಮಾಯೆಯಿಂದ ಹುಟ್ಟಿದ ಆನೆ, ಹುಸಿತೋರಿಕೆ, ೮೨೬.

ಮಾಯಾಮಯ, ಮಾಯಾರೂಪ -

ಹುಸಿತೋರಿಕೆಯ (ಸಂಸಾರವೃಕ್ಷ), ೮೯೨.

ಮಾಯೋಪಾಧಿಭೂತಾಃ -

ಹುಸಿಯಾದ ಉಪಾಧಿಗಳಾಗಿರುವ ಗುಣಗಳು, ೮೭೮.

ಮಿಥ್ಯಾಜ್ಞಾನಮ್, ಮಿಥ್ಯಾದರ್ಶನಮ್, ಮಿಥ್ಯಾಪ್ರತ್ಯಯಃ -

ತಪ್ಪುತಿಳಿವಳಿಕೆ, ೬೧೭, ೮೨೬, ೮೭೫, ೧೧೩೮, ೧೧೩೯, ೧೧೪೦.

ಮುಕ್ತೇಷುಃ -

ಬಿಟ್ಟಬಾಣ, ಪ್ರಾರಬ್ಧಕರ್ಮವು ಫಲವನ್ನು ಕೊಟ್ಟೇ ಮುಗಿಯುವದೆಂಬುದಕ್ಕೆ ದೃಷ್ಟಾಂತ, ೮೧೦.

ಮುಮುಕ್ಷುಃ -

ಮೋಕ್ಷವನ್ನು ಪಡೆಯಲಿಚ್ಛಿಸುವವನು, ೬೭೪, ೮೮೭, ೯೯೨.

ಮೋಕ್ಷಃ -

ಜ್ಞಾನದಿಂದ ಪಡೆಯುವ ಪರಮ ಪುರುಷಾರ್ಥ, ೮೨೪, ೮೪೪, ೮೭೫, ೮೮೮.

ಮೋಹಃ -

ಅವಿವೇಕ, ಮಿಥ್ಯಾಪ್ರತ್ಯಯ, ೬೧೭, ೬೫೨, ೮೬೬, ೯೩೯, ೧೦೧೪, ೧೦೫೦, ೧೧೧೫, ೧೧೫೩.

ಯೋಗಃ -

(1) ಮೋಕ್ಷಸಾಧನವಾದ ಕರ್ಮಯೋಗ, ೭೩೯, ೮೨೨. (2) ಧ್ಯಾನಯೋಗ, ೭೩೮. (3) ಜ್ಞಾನನಿಷ್ಠೆ, ೬೧೦. (4) ಭಗವಂತನ ಯೋಗಸಾಮರ್ಥ್ಯ, ೬೨೪, ೬೬೧. (5)

ಪ್ರಾಣಾಯಾಮಾದಿರೂಪವಾದ ಅಷ್ಟಾಂಗ ಯೋಗ, ೨೩೩. (6) ಉಪಾಸನೆ, ೨೩೩, ೨೩೭, ೨೪೩.

ರಾಗಾದಿದೋಷಾಃ, ರಾಗಾದಿಕ್ಷೇಶಾಃ -

ರಾಗ, ದ್ವೇಷ - ಮುಂತಾದ ಚಿತ್ತ ದೋಷಗಳು, ೨೨೭, ೨೬೬.

ಲೌಕಿಕದೃಷ್ಟಿಃ -

ಶಾಸ್ತ್ರಸಂಸ್ಕಾರವಿಲ್ಲದ ಜನರ ಸ್ವಾಭಾವಿಕ ದೃಷ್ಟಿ, ೧೦೩೫.

ವನ್ನಾಪುತ್ರಃ -

ಬಂಜೆಯ ಮಗ, ಅತ್ಯಂತವಾಗಿಲ್ಲದ ವಸ್ತು, ೧೦೮೬, ೧೦೮೮.

ವಾಸುದೇವಃ -

ಭಗವಂತ, ಪರಮಾರ್ಥವಸ್ತುತ್ವ, ೧೧೧೦, ೧೧೧೧.

ವಿಕಾರಃ -

(1) ಸಾಂಖ್ಯರು ಹೇಳುವ ಮಹತ್ತೇ ಮುಂತಾದ ಹದಿನಾರು ಕಾರ್ಯಗಳು, ೮೧೦.

(2) ಕಾರ್ಯ, ೮೦೯, ೮೧೦.

ವಿಜ್ಞಾನಮ್ -

ಚೈತನ್ಯ, ೨೨೩.

ವಿದ್ಯಾ -

ಆತ್ಮಜ್ಞಾನರೂಪವಾದ ಅಂತಃಕರಣವೃತ್ತಿ, ೭೫೯.

ವಿಧ್ವಸ್ತಸರ್ವೋಪಾಧಿ,

ಸರ್ವೋಪಾಧಿವಿವರ್ಜಿತ -

ಎಲ್ಲಾ ಉಪಾಧಿಗಳೂ ನಾಶವಾಗಿರುವ, ಯಾವ ಉಪಾಧಿಯೂ ಇಲ್ಲದ (ಆತ್ಮ), ೨೨೪, ೮೩೪.

ವಿವೇಕಾಭ್ಯಾಸಃ -

ಆತ್ಮಸ್ವರೂಪವನ್ನೇ ಅನುಸಂಧಾನಮಾಡು

ತ್ತಿರುವುದು, ೮೯೫.

ವಿಶಿಷ್ಟೋಪಾಧಿಕೃತ -

ಒಂದಾನೊಂದು ಗೊತ್ತಾದ ಉಪಾಧಿಯಿಂದ ತೋರುವ (ವಿಭೂತಿ), ೯೧೬.

ವಿಷಯಃ -

(1) ಅರಿಯಲ್ಪಡುವ ಅನಾತ್ಮ, ಕ್ಷೇತ್ರ, ೮೫೫. (2) ಶಬ್ದಾದಿಗಳಲ್ಲಿ ಒಂದು, ೮೯೪, ೯೦೭.

ವಿಷಯವಿಷಯಿಣೌ -

ಎಲ್ಲವನ್ನೂ ಅರಿಯುವ ಆತ್ಮ, ಆತನಿಗೆ ಗೋಚರವಾಗುವ ಅನಾತ್ಮ - ಇವು, ೮೨೬.

ವಿಷ್ಣೋಃ ಪರಮಂ ಪದಮ್,

ವೈಷ್ಣವಂ ಪದಮ್ -

ಪರಮಾತ್ಮನ ಉತ್ಪಷ್ಟಸ್ಥಾನ, ಪರಮಾತ್ಮ, ಭಾವ, ಮುಕ್ತಿ, ೮೯೬.

ವೇದಾನ್ತಾಃ -

ಉಪನಿಷತ್ತುಗಳು, ೯೯೦.

ವೇದಾನ್ತಾಚಾರ್ಯೋಪದೇಶಃ -

ವೇದಾಂತಶಾಸ್ತ್ರದ ಮತ್ತು ಗುರುಗಳ ಉಪದೇಶ, ೧೦೩೨.

ವೇದಾನ್ತಾರ್ಥಸಂಪ್ರದಾಯಃ -

ವೇದಾಂತದ ಅರ್ಥವನ್ನು ಶಿಷ್ಯರಿಗೆ ತಿಳಿಸುವುದು, ೯೧೫.

ವೈಶೇಷಿಕಾಃ -

ಅಂತ್ಯವಿಶೇಷಗಳೆಂಬ ಪದಾರ್ಥವನ್ನು ಒಪ್ಪುವವರು, ಕಣಾದಶಿಷ್ಯರು, ೧೦೮೭, ೧೦೮೯.

ಶಬ್ದಪ್ರತ್ಯಯಾಗೋಚರ -

ಮಾತಿಗಾಗಲಿ ಅರಿವಿಗಾಗಲಿ ವಿಷಯವಾಗದೆ ಇರುವುದು, ೭೫೭.

ಶಬ್ದೈಕಪ್ರಮಾಣಗಮ್ಯಮ್ -

ಶಬ್ದವೆಂಬ ಪ್ರಮಾಣವೊಂದರಿಂದಲೇ ತಿಳಿದುಬರುವ ಬ್ರಹ್ಮ, ೭೯೩.

ಶಮಃ -

ಅಂತಃಕರಣವನ್ನು ಬಿಗಿಹಿಡಿಯುವುದು, ೬೦೭, ೧೦೭೩.

ಶಶವಿಷ್ಣುಣಮ್ -

ಮೊಲದಕೊಂಬು, ಅತ್ಯಂತವಾಗಿ ಇಲ್ಲದ ಪದಾರ್ಥ, ೧೦೮೫.

ಶಾನ್ತಿಃ -

(1) ಅಂತಃಕರಣದ ನಿಗ್ರಹ, ೯೨೭, ೯೨೮.

ಶಾಸ್ತ್ರಮ್ -

(1) ಗೀತೆಯಲ್ಲಿ ಹೇಳಿರುವ ವೇದಾಂತ, ೯೨೫. (2) ಗೀತೆಯ ಹದಿನೈದನೆಯ ಅಧ್ಯಾಯ, ೯೨೫. (3) ವೇದ, ೯೫೪, ೯೫೫, ೯೫೬, ೯೫೮.

ಶಾಸ್ತ್ರಾಚಾರ್ಯೋಪದೇಶಃ -

ಶಾಸ್ತ್ರವೂ ಗುರುಗಳೂ ಹೇಳಿಕೊಟ್ಟದ್ದು, ೮೩೬, ೮೪೪, ೧೦೩೪.

ಶಾಸ್ತ್ರಾನರ್ಥಕೃಮ್ -

ಶಾಸ್ತ್ರವು ಹೊರಟಿರುವುದು ವ್ಯರ್ಥವಾಗುವಿಕೆ, ೭೬೨, ೭೬೩, ೭೬೪, ೮೦೮, ೮೧೮.

ಶಾಸ್ತ್ರಾರ್ಥಸಂಪ್ರದಾಯಃ,

ಶಾಸ್ತ್ರಸಂಪ್ರದಾಯಃ -

ಗುರುಶಿಷ್ಯರ ಮೂಲಕ ಬಂದಿರುವ ಶಾಸ್ತ್ರಾರ್ಥ, ೭೬೯, ೧೦೪೩, ೧೦೪೪, ೧೦೪೭.

ಶ್ರುತಹಾನ್ಯಶ್ರುತಕಲ್ಪನಾ -

ಹೇಳಿರುವದನ್ನು ಬಿಟ್ಟು ಹೇಳದೆ ಇರುವದನ್ನು ಕಲ್ಪಿಸುವುದು, ೭೬೯.

ಶ್ರೇಯಃ -

ಮುಕ್ತಿ, ೭೪೧, ೭೫೯.

ಸಂಸಾರಃ -

ಕರ್ಮವನ್ನು ಮಾಡಿ ಫಲವನ್ನು ಭೋಗಿಸುವದಕ್ಕಾಗಿ ಹುಟ್ಟಿ ಸುಖದುಃಖಗಳನ್ನು ಅನುಭವಿಸುವುದು, ೭೩೪, ೭೫೩, ೭೬೨, ೭೬೭, ೮೧೦, ೮೯೨, ೮೯೬, ೯೨೦, ೧೦೩೯, ೧೦೪೨.

ಸಂಹತ -

ಒಂದಕ್ಕೊಂದು ಒಟ್ಟು ಸೇರಿ ಮತ್ತೊಂದಕ್ಕಾಗಿ ಕೆಲಸಮಾಡುವ, ೮೧೬, ೧೦೩೬.

ಸತ್ -

(1) ಸಚ್ಚಬ್ದವಾಚ್ಯವಾದ ವಸ್ತು, ೭೯೨, ೭೯೩. (2) ಬ್ರಹ್ಮದ ಹೆಸರು, ೯೯೦. (3) ಸತ್ಯರ್ಮನಿಷ್ಠೆ, ೯೯೫.

ಸತ್ತ್ವಶುದ್ಧಿಃ -

ಅಂತಃಕರಣವು ರಾಗಾದಿರೋಷಗಳಿಲ್ಲದ್ದಾಗುವುದು, ೭೩೮, ೮೨೨, ೧೦೨೦.

ಸದಾಸ್ವದಮ್ -

ಸದ್ರೂಪವಾದ ಬ್ರಹ್ಮವೇ ಆಧಾರವಾಗಿರುವ ಹುಸಿತೋರಿಕೆ, ೭೯೯.

ಸದ್ಯೋಮುಕ್ತಿಃ -

ಜ್ಞಾನವು ಹುಟ್ಟಿದೊಡನೆ ಆಗುವ ಮುಕ್ತಿ, ೧೦೯೩.

ಸಂಪ್ರದಾಯವಿದಃ -

ವೇದಾಂತಸಂಪ್ರದಾಯವನ್ನು ಬಲ್ಲವರು, ೭೯೭.

ಸಂಭೂಯಕರ್ತೃತ್ವಮ್ -

ಮತ್ತೊಂದರೊಡನೆ ಸೇರಿಸಿಕೊಂಡು ಒಬ್ಬನಿಗೋಸ್ಕರ ಕೆಲಸಮಾಡುವುದು, ೧೦೩೬.

ಸಮ್ಯಕ್ಪ್ರಮಾಣಮ್ -

ನಿರ್ದುಷ್ಟವಾದ ಪ್ರಮಾಣ, ವೇದಾಂತವಾಕ್ಯ, ಸ್ಮೃತಿ ಮುಂತಾದದ್ದು, ೧೦೯೮.

ಸಮ್ಯಗ್ಜ್ಞಾನಮ್, ಸಮ್ಯಗ್ಶರಣಮ್ -

ಸರಿಯಾದ ತಿಳಿವಳಿಕೆ, ಆತ್ಮಜ್ಞಾನ, ೬೧೭, ೭೪೩, ೭೫೭, ೮೨೬, ೮೨೭, ೮೩೦, ೮೩೫, ೮೯೦, ೧೧೨೩, ೧೧೪೨.

ಸಮ್ಯಗ್ಶೀಲೆ -

ಸರಿಯಾಗಿ ತಿಳಿದುಕೊಂಡಿರುವ ಆತ್ಮಜ್ಞಾನಿ, ೮೦೫.

ಸರ್ವಕರ್ಮಸಂನ್ಯಾಸಃ,

ಸರ್ವಕರ್ಮತ್ಯಾಗಃ -

ಜ್ಞಾನಕ್ಕಾಗಿ ಎಲ್ಲಾ ಕರ್ಮಗಳನ್ನೂ ಬಿಡುವುದು, ೧೦೦೪, ೧೦೦೫, ೧೦೧೫, ೧೦೧೮, ೧೧೩೯.

ಸರ್ವಜ್ಞಃ -

(1) ಎಲ್ಲವನ್ನೂ ಬಲ್ಲ ಪರಮಾತ್ಮ, ೪೮೫, ೭೨೭. (2) ಜ್ಞಾನಿ, ೯೨೩.

ಸರ್ವಭೂತಾನಿ -

ಎಲ್ಲಾ ಪ್ರಾಣಿಗಳು, ಬ್ರಹ್ಮನಿಂದ ಹಿಡಿದು ಸ್ಥಾವರದವರೆಗೆ, ೬೪೭, ೭೩೦, ೮೨೮, ೮೫೦.

ಸರ್ವವಿಶೇಷಪ್ರತಿಷೇಧಃ -

ಯಾವ ವಿಶೇಷವೂ ಇಲ್ಲವೆನ್ನುವುದು, ೭೯೨.

ಸವಿಕಲ್ಪಕಮ್ -

ವಿಶೇಷವುಳ್ಳ ಸಗುಣಬ್ರಹ್ಮ, ೮೯೦.

ಸಾರ್ಕ್ಷೀ -

ತನ್ನಲ್ಲಿ ಯಾವ ವಿಚಾರವೂ ಇಲ್ಲದೆ ಎಲ್ಲವನ್ನೂ ನೋಡುವ ಆತ್ಮ, ೮೧೬, ೯೪೮, ೯೬೭, ೧೦೩೪.

ಸಾಜ್ಞ್ಯಮ್ -

(1) ಪದಾರ್ಥಗಳ ತತ್ತ್ವ ಜ್ಞಾನವನ್ನು ತಿಳಿಸುವ ವೇದಾಂತ, ೧೦೨೭. (2) ತತ್ತ್ವವಿಚಾರ, ೮೨೨.

ಸಾಜ್ಞ್ಯಃ -

ಕಪಿಲರ ಅನುಯಾಯಿ, ೧೦೦೩, ೧೦೮೩, ೧೦೮೯.

ಸಾಧರ್ಮ್ಯಮ್ -

ಪರಮೇಶ್ವರನ ಸ್ವರೂಪವೇ ಆಗುವುದು, ೮೪೮.

ಸಿದ್ಧಃ -

ಹುಟ್ಟುವಾಗಲೇ ಧರ್ಮಜ್ಞಾನಾದಿಗಳಿರುವ, ೬೩೪, ೬೭೮, ೬೯೮.

ಸಿದ್ಧಿಃ -

(1) ಜ್ಞಾನಪ್ರಾಪ್ತಿ, ೧೦೯೩. (2) ಜ್ಞಾನನಿಷ್ಠಾಯೋಗ್ಯತೆ, ೧೦೭೮, ೧೦೯೫, ೧೧೦೯. (3) ಕರ್ಮಫಲಸಿದ್ಧಿ, ೧೦೫೨.

ಸ್ಫಟಿಕಮಣಿಃ -

ನಿರ್ಮಲವಾಗಿರುವ ಸ್ಫಟಿಕ (ಸತ್ತ್ವಗುಣಕ್ಕೆ ಉಪಮಾನ), ೮೫೫.

ಸ್ವಪ್ನಃ, ಸ್ವಪ್ನದೃಷ್ಟ್ಯವಸ್ತು -

ಕನಸು, ಕನಸಿನಲ್ಲಿ ಕಂಡ ವಸ್ತು, ಹುಸಿ ತೋರಿಕೆ, ೮೯೫, ೧೧೪೨.

ಸ್ವಭಾವಃ -

(1) ಅವಿದ್ಯೆಯಿಂದ ತೋರುವ ಪ್ರಕೃತಿ, ೧೦೭೦. (2) ಜನ್ಮಾಂತರ ಸಂಸ್ಕಾರ, ೯೬೦, ೧೦೭೦.

ಸ್ವಾಭಾವಿಕಮ್ -

ವಿಚಾರವಿಲ್ಲದೆ ಸ್ವಭಾವದಿಂದಲೇ ಆಗಿರುವ (ವೇದನ), ೭೫೫.

ಹಿರಣ್ಯಗರ್ಭಃ -

ಪರಮಾತ್ಮನಿಂದ ಅವ್ಯಕ್ತದ ಮೂಲಕವಾಗಿ ಹುಟ್ಟುವ ಬ್ರಹ್ಮನು, ೭೦೦, ೮೫೦.

ಗ್ರಂಥ ಪರಿಚಯ

ಶ್ರೀ ವೇದವ್ಯಾಸಮುನಿಗಳಿಂದ ವಿರಚಿತವಾದ ಮಹಾಭಾರತದ ಮಧ್ಯದಲ್ಲಿ ವಿರಾಜಮಾನವಾಗಿರುವ, ಪ್ರವೃತ್ತಿನಿವೃತ್ತಿಧರ್ಮಗಳ ತಿರುಳನ್ನು ಪ್ರಕಾಶಗೊಳಿಸಿ ಜಿಜ್ಞಾಸುಗಳನ್ನು ಸಂಸಾರದಿಂದ ಮೇಲೆತ್ತಿ ಮೋಕ್ಷಪದವಿಯನ್ನು ಗಳಿಸಿಕೊಡುವ ಪೂಜ್ಯ ಗ್ರಂಥವೇ ಭಗವದ್ಗೀತೆಯು. ಈ ಅಮೃತಸರೋವರಕ್ಕೆ ಶ್ರೀಶಂಕರ ಭಗವತ್ಪಾದರವರ ಭಾಷ್ಯವು ಸ್ಫಟಿಕಸೋಪಾನವೆನಿಸಿದೆ.

ಪ್ರಸ್ಥಾನತ್ರಯಗಳಲ್ಲಿ ಸಾಧನಪ್ರಸ್ಥಾನವೆನಿಸಿ ವೇದಾಂತವಿಚಾರರಸಿಕರಿಗೆ ತೃಪ್ತಿಯನ್ನು ನೀಡುವ ಈ ಗ್ರಂಥವು ಕನ್ನಡ ಭಾಷಾನುವಾದದೊಡನೆ ಕೂಡಿ ಎಂಟನೆಯಬಾರಿಗೆ ಪ್ರಕಟವಾಗಿದೆ. ಈ ಗ್ರಂಥದ ಅಧ್ಯಯನದಿಂದ ವಾಚಕರು ಕೃತಾರ್ಥರಾಗುವಂತೆ ಭಗವಾನ್ ಪಾರ್ಥಸಾರಥಿಯು ಅನುಗ್ರಹಿಸಲಿ.

ಅನುವಾದಕರ ಪರಿಚಯ

ಕರ್ನಾಟಕ ದೇಶದ ಅಭಿನವಶಂಕರಾಚಾರ್ಯರೆಂದೇ ಸುಪ್ರಸಿದ್ಧರಾದ ಬ್ರಹ್ಮೀಭೂತ ಶ್ರೀ ಶ್ರೀಸಚ್ಚಿದಾನಂದೇಂದ್ರಸರಸ್ವತೀಸ್ವಾಮಿಗಳು ಶಾಂಕರ ವೇದಾಂತದ ವಿಷಯಕ್ಕೆ 20ನೆಯ ಶತಮಾನದ ಅಧಿಕೃತವಕ್ತಾರರೂ, ಬರಹಗಾರರೂ ಆಗಿದ್ದರು. ಪೂಜ್ಯ ಶ್ರೀಗಳವರ ಅನುವಾದ, ಟಿಪ್ಪಣಿ, ವಿಮರ್ಶಾತ್ಮಕ ಪೀಠಿಕೆಗಳಿಂದ ಅಲಂಕೃತವಾದ ಶ್ರೀ ಶಂಕರರ ಪ್ರಸ್ಥಾನತ್ರಯ ಭಾಷ್ಯಗಳು ಸಂಸ್ಕೃತವು ಬಾರದ ಕನ್ನಡ ಅಧ್ಯಾತ್ಮ ವಿಚಾರ ಜಿಜ್ಞಾಸುಗಳಿಗೆ ಒಂದು ವರಪ್ರದಾನವಾಗಿದೆ.

‘ಬೆಳಗ್ಗೆ ಎದ್ದಾಗಿನಿಂದ ಮಲಗುವವರೆಗೂ ಹಾಗೂ ಹುಟ್ಟಿದಂದಿನಿಂದ ದೇಹತ್ಯಾಗದವರೆಗೂ ವೇದಾಂತಚಿಂತನೆಯಿಂದಲೇ ಕಾಲವನ್ನು ಕಳೆಯಬೇಕು’ ಎಂಬ ಅಭಿಯುಕ್ತರ ವಚನಕ್ಕೆ ಪ್ರತ್ಯಕ್ಷ ಉದಾಹರಣೆಯಾಗಿದ್ದವರು ಶ್ರೀ ಶ್ರೀಗಳವರು. ಅವರ ಕನ್ನಡ, ಇಂಗ್ಲೀಷ್, ಸಂಸ್ಕೃತಭಾಷೆಗಳ ಇನ್ನೂರಕ್ಕೂ ಮೀರಿದ ಕೃತಿಗಳು ವೇದಾಂತ ಪ್ರಪಂಚದಲ್ಲಿ ಅವರನ್ನು ಅಮರರನ್ನಾಗಿಸಿವೆ. ಅವರು ಸಂಸ್ಥಾಪಿಸಿರುವ ಅಧ್ಯಾತ್ಮಪ್ರಕಾಶ ಕಾರ್ಯಾಲಯವು ದೇಶವಿದೇಶಗಳಲ್ಲಿ ಪ್ರಖ್ಯಾತವಾಗಿದ್ದು ಈಗಲೂ ನಿಜವಾದ ಅಧ್ಯಾತ್ಮವಿದ್ಯೆಯ ಅಂತರರಾಷ್ಟ್ರೀಯ ಕೇಂದ್ರವಾಗಿದೆ. ಇಂಥ ಕಾರ್ಯಾಲಯವನ್ನು ಒಮ್ಮೆ ಸಂದರ್ಶಿಸಿಯೇ ಶ್ರೀ ಶ್ರೀಗಳವರ ಮಹಿಮೆಯನ್ನು ಅರಿಯಬೇಕು.

ಅಧ್ಯಾತ್ಮಪ್ರಕಾಶ ಕಾರ್ಯಾಲಯ

ಹೊಳೆನರಸೀಪುರ - 573 211

ದೂ : 08175 - 273820

ತ್ಯಾಗರಾಜನಗರ, ಬೆಂಗಳೂರು - 28

ದೂ: 080 - 2676 5548